

**THE BOOK WAS
DRENCHED**

**TEXT LITE
WITHIN THE
BOOK ONLY**

UNIVERSAL
LIBRARY

OU_200957

UNIVERSAL
LIBRARY

OSMANIA UNIVERSITY LIBRARY

Call No. K 29 4.2 / U 65 5 Accession No. K 5222

Author: [Handwritten text]

Title: [Handwritten text] 1947

This book should be returned on or before the date last marked below

ಶ್ರೀ ಜಯಚಾಮರಾಜೇಂದ್ರ ಗ್ರಂಥರತ್ನಮಾಲಾ

ಸಂಖ್ಯೆ ೪೮

ಶ್ರೀ ಶಂಕರಾಚಾರ್ಯರವರ ಗ್ರಂಥಗಳು

ಉಪನಿಷದ್ಭಾಷ್ಯಗಳು

ಸಂಪುಟ ೩

(ಮುಂಠಕ, ಶ್ಲೋಕ, ಮತ್ತು ನಾಂಡೋಕ್ಯ)

ಅಸ್ಥಾನ ವಿದ್ವಾನ್
ಯಲ್ಲಂಬಳಸೆ ಸುಬ್ರಹ್ಮಣ್ಯಶರ್ಮ



ಅಧ್ಯಾತ್ಮಸೃಕಾರಕಾರ್ಯಾಲಯ

ಯೋಗೇಶ್ವರನಗರ

೧೯೪೩

ಪ್ರಕಾಶಕರ ಬಿನ್ನಹ

ಶ್ರೀಶಂಕರಾಚಾರ್ಯರವರ ಅಮೋಘವಾದ ಕೃತಿಗಳನ್ನೆಲ್ಲ ಕನ್ನಡಿಸಿ ಮಹಾಜನರ ಮುಂದೆ ಇಡುವ ಸುಯೋಗವು ಕಾರ್ಯಾಲಯಕ್ಕೆ ಇದೀಗ ಲಭಿಸಿರುತ್ತದೆ. ನಮ್ಮನ್ನಾಳುವ ಶ್ರೀಮತ್ಪ್ರಜಾಪತಿಗಳಸಿಂಹಾಸನಾಧೀಶ್ವರರಾದ ಶ್ರೀಜಯಚಾಮರಾಜೇಂದ್ರ ಒಡೆಯರ್ ಬಹದ್ದೂರ್, ಜಿ.ಸಿ.ಬಿ., ಜಿ.ಸಿ.ಎಸ್.ಐ. ರವರು ಜಗತ್ತನ್ನೆಲ್ಲರಾದ ಆಚಾರ್ಯರವರ ಗ್ರಂಥಗಳೆಲ್ಲವನ್ನೂ ಪರಿಶೋಧಿಸಿ ಸಮೂಲವಾಗಿ ಕನ್ನಡಿಸಿ ಪ್ರಕಟಿಸಬೇಕೆಂದು ಕೊಡಿಸಿರುವ ಉದಾರಾಜ್ಞೆಯನ್ನು ಧರಿಸುವಹಿಂ ಈ ಮೂಲಕಾರ್ಯವನ್ನು ನಾವು ಕೈಗೊಂಡಿರುತ್ತೇವೆ.

ಇದುವರೆಗೆ ನಾವು ಪ್ರಕಟಿಸಿದ್ದ ಕೆಲವು ಗ್ರಂಥಗಳನ್ನು ಈ ಸಲ ಸಂಪೂರ್ಣವಾಗಿ ಪರಿಷ್ಕರಿಸಿ ಭಾಷ್ಯದ ಸಂಸ್ಕೃತಮೂಲ, ಕನ್ನಡ ಅನುವಾದ, ಮುಖ್ಯವಿಷಯಗಳನ್ನು ವಿಶದೀಕರಿಸಿರುವ ಟಿಪ್ಪಣಿಗಳು, ಆಚಾರ್ಯರ ಮಿಕ್ಕ ಗ್ರಂಥಗಳಲ್ಲಿರುವ ವಿಷಯವಿವೇಚನೆಯ ಹೋಲಿಕೆಯನ್ನು ಸುಲಭಗೊಳಿಸುವ ಗ್ರಂಥಪರಾಮರ್ಶಿಕೆಗಳು, ಆಯಾ ಗ್ರಂಥದ ಸಾರ, ಮಂತ್ರಗಳ ಅಥವಾ ಶ್ಲೋಕಗಳ ಅಕ್ಷರಾನುಕ್ರಮಣಿಕೆ, ಶ್ಲೋಕಾನುಕ್ರಮಣಿಕೆ, ಇಷ್ಟನ್ನೂ ಸೇರಿಸಿ ಪರಿಪೂರ್ಣಗೊಳಿಸಿರುತ್ತದೆ. ಉಳಿದ ಗ್ರಂಥಗಳನ್ನು ನೋದಲನೆಯ ಸಲಕ್ಕೆ ಕನ್ನಡಿಸಿ ಇದೇ ರೀತಿಯ ಸಲಕರಣೆಗಳೊಡನೆ ಹೊರಕ್ಕೆ ತರಲಾಗಿದೆ. ಗ್ರಂಥದ ಪೀಠಿಕೆಯಲ್ಲಿ ಕಾಣುವ ವಿಷಯವಿವೇಚನೆಯ ವಿಚಾರಪ್ರಚೋದಕವಾಗಿರುವಂತೆ ಏರ್ಪಡಿಸಲಾಗಿದೆ ಮೂಲಭಾಷ್ಯವನ್ನು ತಕ್ಕಂತೆ ಪ್ರಘಟ್ಟಗಳಾಗಿ ವಿಂಗಡಿಸಿ ತಲೆಬರಹಗಳನ್ನು ಸೇರಿಸಿರುವುದು : ಮುಖ್ಯಪಾಠಭೇದಗಳನ್ನು ನೋಡಿಸಿರುವುದು. ಪ್ರಮಾಣಸಚನಗಳ ಸ್ಥಾನವನ್ನು ಅಲ್ಲಲ್ಲಿಯೇ ತೋರಿಸಿರುವುದು ; ಭಾಷ್ಯ, ಅನುವಾದ, ಟಿಪ್ಪಣಿಗಳು, ಮುಂತಾದವುಗಳು ವಿಂಗಡವಾಗಿ ಕಾಣುವಂತೆ ಬೇರೆಬೇರೆಯ ತರದ ಅಜ್ಜಿನ ಅಕ್ಷರಗಳನ್ನು ಆರಿಸಿಕೊಂಡಿರುವುದು- ಇದಿಷ್ಟು ಈ ಗ್ರಂಥರತ್ನಮಾಲೆಯ ವಿಶೇಷಗಳು.

ಈ ಗ್ರಂಥಾವಳಿಯ ಪ್ರಯೋಜನವು ಕನ್ನಡನಾಡಿನ ಮಹಾಜನರಿಗೆ ಸತತವಾಗಿ ಲಭಿಸುವಂತೆಯೂ, ಇದಕ್ಕೆ ಉದಾರಹಸ್ತಾವಲಂಬನವನ್ನಿತ್ತು ಅಧ್ಯಾತ್ಮಪ್ರಕಾಶಕಾರ್ಯಾಲಯಕ್ಕೆ ಪರಿಪಾಲಕರಾಗಿರುವ ಮಹಾಪ್ರಭುಗಳವರಿಗೆ ಇತೋಪ್ಯಕ್ತಿಶಯವಾದ ಆಯುರಾರೋಗೈಶ್ವರ್ಯವಿಷಯಕೀರ್ತಿವಂಶಾಭಿವೃದ್ಧಾದಿಗಳನ್ನು ಸುರಿಮಳೆಗೈಯುವಂತೆಯೂ, ಅನುಗ್ರಹಿಸಬೇಕೆಂದು ಅಖಿಲಾತ್ಮನೂ ಲೋಕಶಂಕರನೂ ಆದ ಭಗವಂತನನ್ನು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇವೆ.

ಶ್ರೀ ಜಯಚಾಮರಾಜೇಂದ್ರ ಗ್ರಂಥರತ್ನ ಮಾಲಾ

ಸಂಖ್ಯೆ ೩೩

ಶ್ರೀ ಶಾಂಕರಭಾಷ್ಯಸಮೇತ

ಮುಂಡಕೋಪನಿಷತ್ತು

(ಉಪನಿಷತ್ತಿನ ಮತ್ತು ಭಾಷ್ಯದ ಸಂಸ್ಕೃತಮೂಲ, ಅನುವಾದ,
ಟಿಪ್ಪಣಿ, ಸಾರ, ಮುಂತಾದವುಗಳೊಡನೆ)

ಬರೆದವರು :

ಅಧ್ಯಾತ್ಮಗ್ರಂಥಾವಳಿಯ ಸಂಪಾದಕ
ಯಲ್ಲಂಬಳಸೆ ಸುಬ್ರಹ್ಮಣ್ಯಶರ್ಮ

ಅಧ್ಯಾತ್ಮಗ್ರಂಥಾವಳಿಯ ಕ್ರಮಾಂಕ ೪

ಅಧ್ಯಾತ್ಮಪ್ರಕಾಶ ಕಾರ್ಯಾಲಯ

ಹೊಳೆನರಸೀಪುರ

೧೯೪೬

ವೊದಲನೆಯ ಸಂಸ್ಕರಣ : ೧೯೨೭
ಎರಡನೆಯ ಸಂಸ್ಕರಣ : ೧೯೪೬
(೧೦೦೦ ಪ್ರತಿಗಳು)

ಇದರ ಹಕ್ಕುಗಳೆಲ್ಲವೂ ಅಧ್ಯಾತ್ಮಪ್ರಕಾಶಕಾರ್ಯಾಲಯದವು.
(*All Rights Reserved*)

ಮುದ್ರಣಕಾರರು :
ಆರ್. ಕೃಷ್ಣಶೆಟ್ಟಿ, ಪ್ರಿಂಟರ್
ಶ್ರೀ ಶಾರದಾ ಎಲೆಕ್ಟ್ರಿಕ್ ಪ್ರೆಸ್, ಮೈಸೂರು.

ಹೊಸ ಸಂಸ್ಕರಣದ ಮೊದಲು ಮಾತು.

ಈ ಗ್ರಂಥವು ಈಶಾವಾಸ್ಯೋಪನಿಷತ್ತಿನೊಡನೆ ಈಗ ಸುಮಾರು ಇಪ್ಪತ್ತು ವರ್ಷಗಳ ಕೆಳಗೆ ಅಚ್ಚಾಗಿತ್ತು. ಆ ಪುಸ್ತಕದಂತೆಯೇ ಇದಕ್ಕೂ ನಿವೃತ್ತ ಹೈಕೋರ್ಟ್ ಜಡ್ಜಿಗಳಾದ ರಾಜಧರ್ಮಪ್ರಸಕ್ತ ಶ್ರೀಯುತ ಎ. ಆರ್. ನಾಗೇಶ್ವರಯ್ಯ ರವರೇ ಆಶ್ರಯದಾತರಾಗಿ ಪ್ರಕಾಶಕ್ಕೆ ನೆರವಾಗಿದ್ದರು. ಅಧ್ಯಾತ್ಮಪ್ರಕಾಶಕಾರ್ಯಾಲಯದ ಉದ್ದೇಶಕ್ಕೆ ಅನುಗುಣವಾಗಿ ಶ್ರೀ ಜಯಚಾಮರಾಜೇಂದ್ರಗ್ರಂಥರತ್ನ ಮಾಲೆಗೆ ಸೇರಿಸುವದಕ್ಕೆ ಅನುಕೂಲಿಸುವಂತೆ ಈ ಸಲ ಗ್ರಂಥವನ್ನು ಸಂಪೂರ್ಣವಾಗಿ ಪರಿಷ್ಕರಿಸಿರುತ್ತೇನೆ.

ಈ ಸಂಸ್ಕರಣದಲ್ಲಿ ಸಂಸ್ಕೃತಮೂಲವನ್ನು ಆನಂದಾಶ್ರಮ, ವಾಣೀವಿಲಾಸ ಮುದ್ರಣಾಲಯ, ಕಾಶಿಯ ಹಿತಚಿಂತಕಪ್ರೆಸ್-ಮುಂತಾದ ಕಡೆಗಳಲ್ಲಿ ಅಚ್ಚಾಗಿರುವ ಪಾಠಗಳ ಹೋಲಿಕೆಯಿಂದ ಸರಿನೋಡಿ ಕೊನೆಗೆ ಸಮ್ಮತವೆಂದು ಕಂಡುಬಂದ ಪಾಠವನ್ನೇ ಗ್ರಂಥಶರೀರದಲ್ಲಿಟ್ಟುಕೊಂಡಿರುತ್ತೇನೆ. ಭಾಷ್ಯಭಾಗಗಳಿಗೆ ಸಂಖ್ಯೆಯನ್ನು ಕೊಟ್ಟಿರುವುದು, ಶಬ್ದಾನುಕ್ರಮಣಿಕೆಯನ್ನೂ ಟಿಪ್ಪಣಿಗಳನ್ನೂ ಮಾರ್ಪಡಿಸಿರುವುದು-ಮುಂತಾದವುಗಳ ಜೊತೆಗೆ ಪೀಠಿಕೆಯನ್ನೂ ಹೊಸದಾಗಿಯೇ ಬರೆದಿರುತ್ತೇನೆ. ಈ ಪ್ರಯತ್ನವು ಓದುಗರಿಗೆ ಭಾಷ್ಯಾರ್ಥವನ್ನು ತಿಳಿದುಕೊಳ್ಳುವದಕ್ಕೆ ಮೊದಲಿಗಿಂತಲೂ ಹೆಚ್ಚಿನ ಸಹಾಯವನ್ನು ನೀಡುವದೆಂದು ನನ್ನ ನಂಬಿಕೆ.

ಈ ಸಂಸ್ಕರಣದ ಕೈಬರಹದ ಪುಸ್ತಕವನ್ನು ಓದಿ ಉಪಯುಕ್ತವಾದ ಸೂಚನೆಗಳನ್ನು ಕೊಟ್ಟಿರುವ ಶ್ರೀಯುತ ಹೊಳೆನರಸೀಪುರದ ಫೀಡರ್ ಪಿ. 'ಎನ್. ನರಸಿಂಹಯ್ಯನವರಿಗೂ ಮತ್ತು ಪಾಠಾಂತರಗಳನ್ನು ನೋಡಿಕೊಟ್ಟು ಅನುವಾದಕ್ಕೆ ಉಪಯುಕ್ತವಾದ ಸೂಚನೆಗಳನ್ನೂ ಕೊಟ್ಟಿರುವ ಹೊಳೆನರಸೀಪುರದ ಅಧ್ಯಾತ್ಮಕಾಲೇಜಿನ ಉಪಾಧ್ಯಾಯರಾದ ಸಾಹಿತ್ಯ ವೇದಾಂತ ವಿದ್ವಾನ್ ಬ್ರ|| ಶ್ರೀ|| ಕೊಡೂರು ಕೃಷ್ಣಜೋಯಿಸರವರಿಗೂ ನಾನು ಕೃತಜ್ಞನಾಗಿರುತ್ತೇನೆ. ಉಪನಿಷದ್ಭಾಷ್ಯದ ಈ ಮೂರನೆಯ ಸಂಪುಟವನ್ನು ಅಚ್ಚುಮಾಡಿಸುವಾಗ ಚೊಕ್ಕಟವಾದ ಅಚ್ಚಿನ ಕರಡುಗಳನ್ನು ಕಳುಹಿಸಿಕೊಟ್ಟು ಉಪಕಾರಮಾಡಿರುವ ಶ್ರೀ ಶಾರದಾ ಎಲೆಕ್ಟ್ರಿಕ್ ಪ್ರೆಸ್ಸಿನ ಮಾಲೀಕರನ್ನು ಅಭಿನಂದಿಸದೆ ನಾನು ಈ ಪೀಠಿಕೆಯನ್ನು ಮುಗಿಸುವಂತೆ ಇಲ್ಲ.

ಗುಣಜ್ಞರು ಈ ಸಂಸ್ಕರಣದಲ್ಲಿ ಕಂಡುಬರುವ ಕುಂದುಕೊರತೆಗಳನ್ನು ತಿಳಿಸಿ ಕೊಟ್ಟು ಉಪಕಾರಮಾಡಬೇಕೆಂದು ಪ್ರಾರ್ಥಿಸುತ್ತೇನೆ.

ಅಧ್ಯಾತ್ಮಕುಟೀರ,
 ನ್ಯಯ, ಜ್ಯೇಷ್ಠ ಶುದ್ಧ, ಪ್ರತಿಪತ್ತಾ } ಯ. ಸುಬ್ರಹ್ಮಣ್ಯಶರ್ಮಾ.

ಪೀಠಿಕೆ

ಉಪನಿಷತ್ತಿನ ಸ್ಥಾನ

ಮುಂಡಕೋಪನಿಷತ್ತು ಅರ್ಥವೇದಕ್ಕೆ ಸೇರಿದ್ದು. ಆಧುನಿಕಸಂಶೋಧಕರು ಈ ವೇದವು ಪ್ರಾಚೀನವಲ್ಲವೆಂದೂ ಅರ್ಥವೇದದ ಹೆಸರಿನಲ್ಲಿ ಎಷ್ಟೋ ಉಪನಿಷತ್ತುಗಳು ಈಚೆಗೆ ಹುಟ್ಟಿಕೊಂಡಿರುತ್ತವೆಯೆಂದೂ ಅಭಿಪ್ರಾಯಪಟ್ಟಿರುತ್ತಾರೆ. ಆದರೆ ಇಷ್ಟು ಮಾತ್ರದಿಂದ ಆಸ್ತಿಕರಾದ ನಮ್ಮ ದೇಶದ ವಾಚಕರಿಗೆ ಈ ಉಪನಿಷತ್ತಿನಲ್ಲಿ ಎಂದಿಗೂ ಶ್ರದ್ಧೆಯು ಕಡಿಮೆಯಾಗುವಂತಿಲ್ಲ. ನಮ್ಮ ದೇಶದಲ್ಲಿ ವೇದವು ಕಾಲವನ್ನು ಮೀರಿದ್ದೆಂಬ ಉದಾತ್ತಭಾವನೆ ಮೀರುವದರಿಂದ ಇದು ಯಾವಾಗ ರಚಿತವಾಯಿತು ಎಂಬ ಪ್ರಶ್ನೆಯೇ ಇಲ್ಲಿ ಎದ್ದುಕೊಳ್ಳುವಂತಿಲ್ಲ. ಇದೂ ಅಲ್ಲದೆ ಪ್ರಾಮಾಣ್ಯಕ್ಕೆ ಪ್ರಾಚೀನತೆಯೇನೂ ಕಾರಣವಲ್ಲವಾದ್ದರಿಂದ ಉಪನಿಷತ್ತಿನ ಯೋಗ್ಯತೆಯನ್ನು ನಿರ್ಣಯಿಸುವದಕ್ಕೆ ಕಾಲನಿರ್ಣಯವು ಉಪಯೋಗಕ್ಕೂ ಬರುವಹಾಗಿಲ್ಲ. ಸ್ವತಿಯೊಬ್ಬ ದ್ವಿಜನೂ ತನ್ನ ತನ್ನ ಶಾಖೆಯ ವೇದವನ್ನು ಅಧ್ಯಯನಮಾಡಿದಮೇಲೆ ಮಿಕ್ಕ ಶಾಖೆಗಳನ್ನೂ ಅಧ್ಯಯನಮಾಡಬಹುದು ; ಅವಕಾಶವು ದೊರೆತರೆ ಮಾಡಲೂ ಬೇಕು-ಎಂದು ಧರ್ಮಶಾಸ್ತ್ರಗಳಲ್ಲಿ ಹೇಳಿರುತ್ತದೆ. ಇಂಥ ಸಂದರ್ಭಗಳಲ್ಲಿ ಅರ್ಥವೇದವನ್ನು ಬೇರೆಯ ಶಾಖೆಯವರು ಅಧ್ಯಯನಮಾಡಬೇಕಾದರೆ ಮತ್ತೊಂದು ಸಲ ಉಪನಿಯನವಾಗಬೇಕು ಎಂಬ ನಂಬಿಕೆಯಿದೆ. ಇದರಿಂದ ಅರ್ಥವೇದದ ವಿಷಯದಲ್ಲಿ ನಮ್ಮವರಿಗೆ ಎಂಥ ಹೆಚ್ಚಿನ ಪೂಜ್ಯಬುದ್ಧಿ ಇರುವದೆಂಬುದು ವ್ಯಕ್ತವಾಗುತ್ತದೆ.

ಈ ವೇದದ ಹೆಸರಿನಲ್ಲಿ ಅನೇಕ ಹೊಸ ಉಪನಿಷತ್ತುಗಳು ತಲೆದೋರಿರುವವೆಂಬ ವಾದವೇನೋ ಸಾಧಾರವಾಗಿಯೇ ಇದೆ. ಆದರೆ ಇದು ಮಿಕ್ಕ ವೇದಗಳಿಗೂ ಅನ್ವಯಿಸುತ್ತದೆ. ವೇದಾಂತವಿಚಾರವು ಕಡಿಮೆಯಾಗಿ ಗ್ರಂಥಗಳ ಸ್ವರೂಪನಿರ್ಣಯವನ್ನು ಮಾಡುವುದು ಕಷ್ಟವಾದ ಕಾಲದಲ್ಲಿ ತಮ್ಮತಮ್ಮ ಮತವು ಉಪನಿಷತ್ತಿನ ಸಾಧ್ಯವೆಂದು ತೋರಿಸುವದಕ್ಕಾಗಿ ಆಯಾ ಮತದವರು ತಮ್ಮತಮಗೆ ಬೇಕಾದಂತೆ ಕೆಲವು ಉಪನಿಷತ್ತುಗಳನ್ನು ಕಲ್ಪಿಸಿಕೊಂಡಿದ್ದರೆ, ಅದು ಸ್ವಾಭಾವಿಕವಾಗಿಯೇ ಇದೆ. ಇದು ಹೇಗಾದರೂ ಇರಲಿ. ಪೂಜ್ಯಸಾದರಾದ ಶ್ರೀ ಶಂಕರಾಚಾರ್ಯರವರು ತಮ್ಮ ಭಾಷ್ಯಕ್ಕೆಂದು ಆರಿಸಿಕೊಂಡಿರುವ ಮುಂಡಕಸ್ಮಶ್ವನಾಂಡೂಕ್ಯಗಳ ಪ್ರಾಮಾಣ್ಯವನ್ನು ಮಿಕ್ಕ ಭಾಷ್ಯಕಾರರುಗಳೆಲ್ಲ ಒಪ್ಪಿರುವದರಿಂದ ಈ ಉಪನಿಷತ್ತುಗಳ ಹೆಚ್ಚು ಗೌರವಕ್ಕೆ ಬಗ್ಗೆ ಯಾವ ಸಂಶಯವೂ ಉಂಟಾಗುವದಕ್ಕೆ ಕಾರಣವಿರುವದಿಲ್ಲ.

ಉಪನಿಷತ್ತಿನ ಪ್ರತಿವಾದ್ಯವಿಷಯ.

ಅರ್ಥವೇದಕ್ಕೆ ಬ್ರಹ್ಮೋಪನಿಷತ್ತು, ಗರ್ಭೋಪನಿಷತ್ತು-ಮುಂತಾದ ಹಲವು ಉಪನಿಷತ್ತುಗಳಿದ್ದರೂ ಅವು ಬ್ರಹ್ಮಸೂತ್ರದಲ್ಲಿ ವಿಚಾರಕ್ಕೆ ಬಂದಿಲ್ಲವಾದ್ದರಿಂದ ಶ್ರೀ ಶಂಕರಭಗವತ್ಪಾದರವರು ಆ ಉಪನಿಷತ್ತುಗಳನ್ನು ಬಿಟ್ಟು ಸೂತ್ರದಲ್ಲಿ ಉಪಯುಕ್ತವಾಗಿರುವ ಈ ಉಪನಿಷತ್ತಿಗೆ ಭಾಷ್ಯವನ್ನು ಬರೆದಿರುವರೆಂದು ವ್ಯಾಖ್ಯಾನಕಾರರು ಹೇಳುತ್ತಾರೆ. ಇದು ನಿಜವಾಗಿದ್ದರೆ ಸೂತ್ರದಲ್ಲಿ ವಿನಿಯುಕ್ತವಾಗದೆ ಇರುವ ಮಾಂಡೂಕ್ಯಕ್ಕೂ ಆಚಾರ್ಯರು ಭಾಷ್ಯವನ್ನು ಬರೆಯಬಾರದಾಗಿತ್ತೆಂದಾಗುತ್ತದೆ. ಆದ್ದರಿಂದ ಉಪನಿಷತ್ತಿನಲ್ಲಿ ಪ್ರತಿವಾದ್ಯವಾಗಿರುವ ವಿಷಯಮಹತ್ವವನ್ನು ಕಂಡೇ ಆಚಾರ್ಯರು ಇದಕ್ಕೆ ಭಾಷ್ಯವನ್ನು ಬರೆದಿರುತ್ತಾರೆಂದು ನಮಗೆ ತೋರುತ್ತದೆ. ಈ ಉಪನಿಷತ್ತು ಆಕಾರದಲ್ಲಿ ಸಣ್ಣದಾದರೂ ಇದರಲ್ಲಿ ವೇದಾಂತಕ್ಕೆ ಬಹು ಮುಖ್ಯವಾಗಿರುವ ಬ್ರಹ್ಮವಿದ್ಯೆಯನ್ನು ಸಾಧನಫಲಗಳಸಮೇತವಾಗಿ ಸುಸ್ಪಷ್ಟವಾದ ನುಡಿಗಳಿಂದ ಸಂಗ್ರಹಿಸಿರುತ್ತದೆ.

ಉಪನಿಷತ್ತೆಂಬ ಮಾತಿಗೆ ಬ್ರಹ್ಮವಿದ್ಯೆಯೆಂಬುದೇ ಮುಖ್ಯವಾದ ಅರ್ಥ. “ಯಾವದೊಂದನ್ನು ಅರಿತರೆ ಇದೆಲ್ಲವನ್ನೂ ಅರಿತಂತೆ ಆಗುವದು?” ಎಂಬ ಶೌನಕನ ಪ್ರಶ್ನೆಗೆ ಉತ್ತರವಾಗಿ ಅಂಗಿರಸ್ಸು ಹೇಳಿರುವ ಉತ್ತರವನ್ನು ಈ ಗ್ರಂಥದಲ್ಲಿ ವಿಸ್ತರಿಸಿರುವುದರಿಂದ ಇದಕ್ಕೂ “ಉಪನಿಷತ್ತು” -ಉಪನಿಷತ್ತೆಂಬ ಹೆಸರಿನ ಬ್ರಹ್ಮವಿದ್ಯೆಯನ್ನು ತಿಳಿಸುವ ಗ್ರಂಥ-ಎಂಬ ಹೆಸರು ನ್ಯಾಯವಾಗಿ ಸಲ್ಲುತ್ತದೆ. ಬ್ರಹ್ಮವಿದ್ಯೆಗೆ ಉಪಕಾರಕವಾಗಿಯೇ ಎಲ್ಲಾ ವಿದ್ಯೆಗಳೂ ಹೊರಟಿರುವವು; ಎಲ್ಲಾ ವಿದ್ಯೆಗಳೂ ಹೇಳುವ ಆಯಾ ವಿಶೇಷವಿಷಯದ ನಿಜವೇ ಬ್ರಹ್ಮವಾಗಿರುವುದರಿಂದ ಬ್ರಹ್ಮವಿದ್ಯೆಯು ಎಲ್ಲಾ ವಿಷಯಗಳನ್ನೂ ತಿಳಿಸುತ್ತದೆ. ಆದ್ದರಿಂದ ಈ ವಿದ್ಯೆಯು ಬ್ರಹ್ಮನಿಂದ ಮೊದಲು ಉಪದಿಷ್ಟವಾದ ವಿದ್ಯೆ-ಎಂಬ ಅರ್ಥದಲ್ಲಿ ಮಾತ್ರವೇ ಅಲ್ಲ, ಎಲ್ಲಕ್ಕೂ ಹೆಚ್ಚಿನದಾದ ಪರಬ್ರಹ್ಮವನ್ನು ತಿಳಿಸಿಕೊಡುವುದರಿಂದಲೂ “ಬ್ರಹ್ಮವಿದ್ಯೆ” ಎನಿಸಿರುತ್ತದೆ (೮) ಎಂದು ಆಚಾರ್ಯರು ಬರೆದಿರುತ್ತಾರೆ. ಅಂಗಿರಸ್ಸು ವಿದ್ಯೆಗಳನ್ನು ಪರವಿದ್ಯೆ, ಅಪರವಿದ್ಯೆ-ಎಂದು ಎರಡು ಭಾಗಗಳಾಗಿ ವಿಂಗಡಿಸಿರುತ್ತಾನೆ. ವೇದೋಕ್ತವಾದ ಕರ್ಮ, ಅದರ ಫಲವಾದ ಸ್ವರ್ಗ; ಉಪಾಸನೆ, ಕರ್ಮೋಪಾಸನೆಗಳಿಂದ ಪಡೆಯಬಹುದಾದ ದೇವಲೋಕ-ಇವೆರಡೂ ಅಪರವಿದ್ಯೆ. ಯಾವುದರಿಂದ ಬ್ರಹ್ಮವನ್ನು ಇದ್ದಂತೆಯೇ ಅರಿತುಕೊಳ್ಳಬಹುದೋ ಅದೇ ಪರವಿದ್ಯೆ, ಗುರುವಿನ ಉಪದೇಶದಿಂದ ಈ ಪರವಿದ್ಯೆಯನ್ನು ಸಂವಾದಿಸಿಕೊಂಡವನು ಪರಬ್ರಹ್ಮವೇ ಆಗಿಬಿಡುತ್ತಾನೆ. ಅಪರವಿದ್ಯೆಯಲ್ಲಿ ವಿರಕ್ತನಾಗಿ ಸತ್ಯಾದಿಸಾಧನಗಳನ್ನೂ ಯೋಗಮಾರ್ಗವನ್ನೂ ಅನುಸರಿಸುವವನಿಗೆ ಮಾತ್ರ ಈ ವಿದ್ಯೆಯಲ್ಲಿ ಅಧಿಕಾರವಿರುತ್ತದೆ ಎಂದು ಈ ಉಪನಿಷತ್ತಿನಲ್ಲಿ ಹೇಳಿರುತ್ತದೆ.

ಭಾಷ್ಯದ ಮುಖ್ಯಾಂಶಗಳು

ಭಾಷ್ಯದಲ್ಲಿ ಆಚಾರ್ಯರ ಸಿದ್ಧಾಂತಕ್ಕೆ ಅಸಾಧಾರಣವಾಗಿರುವ ಹಲವು ವಿಷಯಗಳನ್ನು ಪ್ರತಿಪಾದಿಸಿರುತ್ತದೆ. ಉಪನಿಷತ್ತಿನಿಂದ ಅದ್ವೈತಪ್ರಕ್ರಿಯೆಯನ್ನು ಸಿದ್ಧಗೊಳಿಸಿರುವ ಬಗೆ, ಜ್ಞಾನಕರ್ಮಗಳ ಸ್ವಭಾವತಾರತಮ್ಯವನ್ನು ವಿಶದಪಡಿಸಿರುವುದು, ಮುಕ್ತಿಯ ಸ್ವರೂಪವನ್ನು ಸ್ಪಷ್ಟಗೊಳಿಸಿರುವ ಪ್ರಕಾರ, ಸಾಧನಗಳ ಸ್ಥಾನವನ್ನು ನಿರ್ಧರಿಸಿರುವ ಕ್ರಮ-ಈ ನಾಲ್ಕೂ ಇಲ್ಲಿ ಮುಖ್ಯವಾಗಿ ಲಕ್ಷ್ಯದಲ್ಲಿಡತಕ್ಕವುಗಳಾಗಿವೆ. ಜಿಜ್ಞಾಸುಗಳ ಉಪಯೋಗಕ್ಕಾಗಿ ಇಲ್ಲಿ ಒಂದೊಂದರ ವಿಷಯಕ್ಕೂ ಎರಡು ಮಾತುಗಳನ್ನು ಬರೆದಿಡುವೆವು.

(೧) ಉಪನಿಷತ್ತಿನ ಬಲದಿಂದ ಅದ್ವೈತಸಿದ್ಧಿ

ಪರವಿದ್ಯೆಗೆ ವಿಷಯವಾದ ಪರಮಾರ್ಥವನ್ನು ಉಪನಿಷತ್ತಿನಲ್ಲಿ “ಅಕ್ಷರ” (೧-೧-೫), ಬ್ರಹ್ಮ (೧-೧-೮), ಪುರುಷ (೨-೧-೨) ಆತ್ಮಾ (೨-೨-೨), ಸತ್ಯ (೨-೧-೧)-ಎಂಬ ಹೆಸರುಗಳಿಂದ ಕರೆದಿರುತ್ತದೆ. ಈ ಹೆಸರುಗಳಲ್ಲಿ ಒಂದೊಂದರಲ್ಲಿಯೂ ಒಂದೊಂದು ವಿಶೇಷವಾದ ಅಭಿಪ್ರಾಯವು ಅಡಗಿರುತ್ತದೆ. ಅಕ್ಷರವೆಂದರೆ (೪೮) ನಾಶವಾಗುವದಲ್ಲ (ಅಕ್ಷರಣಾತ್), ಮತ್ತೊಂದರಿಂದ ಕಾಸಿಯಾಗುವದಲ್ಲ (ಅಕ್ಷತತ್ವಾತ್), ಎಂದಿಗೂ ಸವೆಯುವದಲ್ಲ (ಅಕ್ಷಯತ್ವಾತ್). ಬ್ರಹ್ಮವೆಂದರೆ (೧೦೩), ಎಲ್ಲಕ್ಕೂ ದೊಡ್ಡದು, ಎಲ್ಲವನ್ನೂ ವ್ಯಾಪಿಸಿಕೊಂಡಿರುವದರಿಂದ ದೇಶಕಾಲಾದಿಗಳ ಕಟ್ಟು ಇಲ್ಲದ್ದು. ಪುರುಷನೆಂದರೆ (೪೩, ೫೮) ಎಲ್ಲೆಲ್ಲಿಯೂ ತುಂಬಿಕೊಂಡು ಹೃದಯವೆಂಬ ಪುರದಲ್ಲಿ ಸಾಕ್ಷಿಯಾಗಿ ಕಾಣಿಸಿಕೊಳ್ಳುತ್ತಿರುವುದು. ಆತ್ಮನೆಂದರೆ (೨೭೭) ನಮ್ಮ ಒಳಗಿನ ಸ್ವರೂಪ. ಇಂಥ ನಿರ್ವಿಶೇಷವಾದ (೧೯) ಪರಮಾರ್ಥದಿಂದ ವಿಶೇಷರೂಪವಾದ ಜಗತ್ತು ಉಂಟಾಯಿತು, ನಿರ್ವಿಕಾರವಾದ ಅಕ್ಷರದಿಂದ ಪ್ರಾಣ (ಹಿರಣ್ಯಗರ್ಭನೇ) ಮುಂತಾದ ಜಗತ್ತು ಉಂಟಾಯಿತು, ಪೂರ್ಣವಾದ ಪುರುಷನಿಂದ ಅಪೂರ್ಣವಾದ ಪರಿಚ್ಛಿನ್ನವಾದ ಜಗತ್ತು ಉಂಟಾಯಿತು, ಎಲ್ಲಕ್ಕೂ ಮಿಗಿಲಾಗಿರುವ ಬ್ರಹ್ಮದಿಂದ ಅಬ್ರಹ್ಮವಾದ ಜಗತ್ತು ಉಂಟಾಯಿತು, ನಮ್ಮಗಳ ಒಳಸ್ವರೂಪವಾದ ಆತ್ಮನಿಂದ ಅನಾತ್ಮರೂಪವಾದ ಜಗತ್ತು ಉಂಟಾಯಿತು-ಎಂದು ಶ್ರುತಿ ಹೇಳುತ್ತಿದೆ. ಇದು ಹೇಗೆ ಸಾಧ್ಯ? ಎಂದರೆ ಇದಕ್ಕೆ ‘ಸತ್ಯ’ ಎಂಬ ವಿಶೇಷಣದಲ್ಲಿ ಉತ್ತರವಿದೆ. ಬ್ರಹ್ಮವೇಂದೇ ಸತ್ಯವು, ಪರಮಾರ್ಥವಾಗಿ ಇರತಕ್ಕದ್ದು; ಮಿಕ್ಕದ್ದೆಲ್ಲವೂ ಅನೃತವು ಹುಸಿತೋರಿಕೆ (೫೦). ಹಗ್ಗದಲ್ಲಿ ತೋರುವ ಹಾವಿನಂತೆ ಪರಮಾರ್ಥಸತ್ಯವಾದ ಬ್ರಹ್ಮದಲ್ಲಿ ತೋರುವ ತಪ್ಪುತಿಳಿವಳಿಕೆ ಮಾತ್ರವೇ ಈ ಜಗತ್ತನ್ನು ತೋರಿಸುತ್ತಿರುವುದು (೮೯). ಆದ್ದರಿಂದಲೇ ಶ್ರುತಿಯು ಪುರುಷನು, ಅಪ್ರಾಣನು, ಅಮನಸನು (೫೩), ಅಜನು (೫೩) - ಎಂದು ಹೇಳಿರುವದಲ್ಲದೆ ಇದೆಲ್ಲವೂ ಪುರುಷನೇ (೬೯),

ಇದೆಲ್ಲವೂ ಬ್ರಹ್ಮವೇ (೮೮, ೮೯) - ಎಂದು ಸಾರುತ್ತಿದೆ. ಆದ್ದರಿಂದ ಪ್ರಾಣಾದಿ ಜಗತ್ತು ತಾನು ಹುಟ್ಟುವದಕ್ಕಿಂತ ಮೊದಲೂ ನಾಶವಾದ ಮೇಲೂ ಇರುವದಿಲ್ಲ ವಾದ್ದರಿಂದ ಮಧ್ಯದಲ್ಲಿ ತೋರುತ್ತಿದ್ದರೂ ಕನಸಿನ ದೃಶ್ಯದಂತೆ ಅನೃತವೇ (೫೭) ಎಂದು ತೋರಿಸುವದಕ್ಕೆ ಶ್ರುತಿಯು ಈ ಅಕ್ಷರ, ಪುರುಷ, ಅಥವಾ ಬ್ರಹ್ಮ - ಎಂಬ ಸತ್ಯದಿಂದ ಅನೃತವಾದ ಜಗತ್ತಿನ ಸೃಷ್ಟಿಯನ್ನು ಪ್ರತಿಪಾದಿಸುತ್ತದೆ. ಆದ್ದರಿಂದ ಬ್ರಹ್ಮವು ಅದ್ವಿತೀಯವೆಂದು ತಿಳಿಸುವದರಲ್ಲಿಯೇ ಶ್ರುತಿಗೆ ತಾತ್ಪರ್ಯವಿರುತ್ತದೆ. ಜೀವರುಗಳಾಗಿ ಕಾಣುವ ನಾವೆಲ್ಲರೂ ಉಪಾಧಿವಶದಿಂದ ಹುಟ್ಟುಹೊಂದುಗಳುಳ್ಳವ ರೆಂದು ತೋರುತ್ತಿದ್ದರೂ ಪರಮಾರ್ಥವಾಗಿ ಬೆಂಕಿಯಿಂದ ಸಿಡಿದು ಬಂದ ಕಿಡಿಗಳು ಬೆಂಕಿಯೇ ಆಗಿರುವಂತೆ ನಿಜವಾಗಿ ಅಕ್ಷರವಾದ ಈ ಪುರುಷನ ಸ್ವರೂಪರೇ ಆಗಿರುವೆವು (೫೧). ಈ ಅಕ್ಷರವೆಂಬುದು ಯಾವ ಉಪಾಧಿಗಳ ಹಂಗೂ ಇಲ್ಲದೆ ವ್ಯಾಕೃತಾವ್ಯಾಕೃತರೂಪಗಳೆರಡಕ್ಕಿಂತಲೂ ವಿಲಕ್ಷಣವಾದ, ಇಂಥದ್ದೆಂದು ಹೇಳುವ ದಕ್ಕೆ ಬಾರದ, ಸ್ವರೂಪವುಳ್ಳದ್ದಾಗಿರುತ್ತದೆ (೫೨) - ಎಂದು ಆಚಾರ್ಯರು ಶ್ರುತ್ಯರ್ಥ ವನ್ನು ನಿರ್ಣಯಿಸಿರುತ್ತಾರೆ.

(೨) ಕರ್ಮಜ್ಞಾನಗಳ ಸ್ವಭಾವತಾರತಮ್ಯ

ಕರ್ಮವೆಂಬ ಮಾತಿಗೆ ಹೀಗೆ ಮಾಡಬೇಕೆಂದು ವಿಧಿಸುವದಕ್ಕೆ ಬರುವ ಅಪರವಿದ್ಯಾವಿಷಯವಾದ ಕ್ರಿಯೆ ಎಂಬ ಅರ್ಥವನ್ನಿಟ್ಟುಕೊಂಡರೆ ಕರ್ಮ, ಉಪಾಸನೆ - " ಈ ಎರಡೂ ಕರ್ಮವೇ ಆಗುವವು. ಕರ್ಮಕ್ಕೆ ವಿಧಿಯ ಜ್ಞಾನ, ಕಾರಕಗಳ ಉಪಯೋಗ - ಇವೆರಡೂ ಬೇಕು (೧೮). ತಾವು ಕರ್ತೃರೂಪರೆಂದು ಭಾವಿಸಿಕೊಂಡು ತಮಗಿಂತ ಹೊರಗಿರುವ ಫಲವನ್ನು ಬಯಸುವವರಿಗೇ ಕರ್ಮವನ್ನು ವಿಧಿಸಿರುತ್ತದೆ (೪೫). ಆದ್ದರಿಂದ ಕರ್ಮವನ್ನು ಮಾಡುವವರು ಆಯಾ ಫಲವನ್ನು ಅನುಭವಿಸುವದಕ್ಕೆ ತಕ್ಕ ಶರೀರಗಳನ್ನು ಧರಿಸಬೇಕಾಗುವದು (೧೧೨). ಇದಿಷ್ಟೂ ಕರ್ಮದ ಸ್ವಭಾವವು.

ಪರವಿದ್ಯೆ ಎಂದು ಕರೆಯಿಸಿಕೊಳ್ಳುವ ಆತ್ಮಜ್ಞಾನವು ಇದಕ್ಕಿಂತ ತೀರ ವಿಲಕ್ಷಣವಾಗಿರುತ್ತದೆ. ಆ ಜ್ಞಾನವು ವಸ್ತುವಿಗೆ ಅಧೀನವಾಗಿ ಉಂಟಾಗುವ ದಾದ್ದರಿಂದ ಕರ್ತ್ರಾದಿಕಾರಕಗಳಿಗೆ ವಶವಾಗಿ ಉಂಟಾಗತಕ್ಕದ್ದಲ್ಲ. ಪರಮಾರ್ಥವು ಅದ್ವಿತೀಯವಾಗಿರುವದರಿಂದ ಅದನ್ನರಿತವನಿಗೆ ಕಾಮ, ಕಾಮಿ, ಕಾಮಯಿತವ್ಯ-ಎಂಬ ಭೇದವೇ ಇರುವದಿಲ್ಲ. ಅದೆಲ್ಲವೂ ಆತ್ಮನಲ್ಲಿಯೇ ಅಡಗಿಹೋಗಿರುವದು (೧೧೨). ಈ ಜ್ಞಾನದ ಫಲವು ಜ್ಞಾನದ ಸಮಕಾಲದಲ್ಲಿಯೇ ಆಗುತ್ತದೆ; ಕರ್ಮಿಗಳಂತೆ ಜ್ಞಾನಿಗಳು ಫಲಪ್ರಾಪ್ತಿಗಾಗಿ ಎಲ್ಲಿಗೂ ಹೋಗಬೇಕಾದದ್ದಿರುವದಿಲ್ಲ, ಯಾವ ಶರೀರ ವನ್ನೂ ಧರಿಸಬೇಕಾದದ್ದಿರುವದಿಲ್ಲ (೧೯). ಜ್ಞಾನದ ಫಲವಾದ ಮುಕ್ತಿಯು

ದೇಶಕಾಲಪರಿಚ್ಛೇದವಿಲ್ಲದ್ದಾಗಿರುವುದರಿಂದ ಅದು ನಿತ್ಯವೂ ಆಗಿರುತ್ತದೆ, ಕರ್ಮ ಫಲದಂತೆ ಸಾಧನವು ಸವೆದ ಬಳಿಕ ನಾಶವಾಗತಕ್ಕದ್ದಲ್ಲ (೧೧೯). ಬ್ರಹ್ಮವನ್ನು ಅರಿತವನು ವಿದ್ಯಾಮಾತ್ರದಿಂದ ಕೂಡಲೆ ಬ್ರಹ್ಮವಾಗಿ ಬಿಡುತ್ತಾನಾದ್ದರಿಂದ ಬ್ರಹ್ಮ ವಿದ್ಯೆಯ ಫಲವು ನಿಶ್ಚಿತವಾಗಿ ಆಗುವದೋ, ಇಲ್ಲವೋ?-ಎಂದು ಶಂಕಿಸುವದಕ್ಕೆ ಬರುವದಿಲ್ಲ. ಜ್ಞಾನಿಗೆ ಇನ್ನು ಮುಂದೆ ಶೋಕಮೋಹಾದಿಗಳು ಎಂದಿಗೂ ಆಗುವದಿಲ್ಲ (೧೨೩).

ಹೀಗೆ ವೇದಾಂತವಾಕ್ಯದ ಅರ್ಥವನ್ನು ಅರಿತುಕೊಂಡ ಬಳಿಕ ಬ್ರಹ್ಮಜ್ಞಾನಿಯು ಮಾಡತಕ್ಕದ್ದೆಂಬುದು ಏನೂ ಉಳಿಯುವದೇ ಇಲ್ಲ (೧೮, ೯೫)ವಾದ್ದರಿಂದ ಇದಕ್ಕಿಂತ ತೀರ ವಿರುದ್ಧವಾದ ಸ್ವಭಾವದ ಕರ್ಮವನ್ನು ಇದರೊಡನೆ ಸೇರಿಸಿಕೊಂಡು ಮುಮುಕ್ಷುಗಳು ಅನುಷ್ಠಾನಮಾಡಬೇಕೆನ್ನುವ ವಾದಿಗಳು ಜ್ಞಾನದ ಸ್ವಭಾವ ವನ್ನಾಗಲಿ ಕರ್ಮದ ಸ್ವಭಾವವನ್ನಾಗಲಿ ಅರಿಯರೆನ್ನ ಬೇಕಾಗುತ್ತದೆ. ಕರ್ಮಕ್ಕೆ ಬಾಹ್ಯದೃಷ್ಟಿ ಬೇಕು, ಜ್ಞಾನಕ್ಕೆ ಪ್ರತ್ಯಗ್ಧೃಷ್ಟಿ ಬೇಕು; ಕರ್ಮವು ದ್ವೈತವಿಷಯ, ಜ್ಞಾನವು ಅದ್ವೈತ ವಿಷಯವಾದದ್ದು. ಆದ್ದರಿಂದಲೇ ಜ್ಞಾನಿಗಳು ಸರ್ವಕರ್ಮ ಸಂನ್ಯಾಸವನ್ನು ಮಾಡಿರುವರೆಂದು ಈ ಉಪನಿಷತ್ತಿನಲ್ಲಿದೆ (೪). ಗೃಹಸ್ಥರೂ ಜ್ಞಾನೋಪದೇಶವನ್ನು ಮಾಡಿದರೆಂದು ಹೇಳುವ ವಚನಗಳನ್ನು ನ್ಯಾಯೋಪೇತ ವಾದ ಈ ಶ್ರುತಿಗೆ ಅನುಗುಣವಾಗಿಯೇ ಅರ್ಥವನ್ನು ಮಾಡಬೇಕು (೫). ಆದ್ದರಿಂದ ಉಪಾಸನಾರೂಪವಾದ ಜ್ಞಾನದೊಡನೆ ಕರ್ಮವನ್ನು ಅನುಷ್ಠಾನಮಾಡುವವರು ಉತ್ತರಾಯಣಮಾರ್ಗದಿಂದ ಹೋಗಿ ಪಡೆಯುವ ಬ್ರಹ್ಮಲೋಕಪ್ರಾಪ್ತಿಯನ್ನೇ ಸಮುಚ್ಚಯವಾದಿಗಳು ಪರಮಾರ್ಥಮುಕ್ತಿಯೆಂದು ಭ್ರಮಿಸಿರುತ್ತಾರೆಂದು ನಿಶ್ಚಯಿಸ ಬೇಕು (೪೨, ೪೩).

(೩) ಮುಕ್ತಿಯ ಸ್ವರೂಪ

ತಾನು ಬ್ರಹ್ಮವೇ ಆಗಿರುವೆನೆಂಬ ತಿಳಿವಳಿಕೆಯಿಲ್ಲದೆ ಅದಕ್ಕಿಂತ ಬೇರೆಯಾಗಿ ಬ್ರಹ್ಮದ ಪ್ರಾಪ್ತಿಯೆಂಬುದು ಇರುವದಿಲ್ಲವಾದ್ದರಿಂದ ಅವಿದ್ಯೆಯ ನಿವೃತ್ತಿಯೇ ಮುಕ್ತಿ (೧೬, ೧೧೯) ಎಂದು ಏರ್ಪಡುತ್ತದೆ ಅವಿದ್ಯಾಕಾಮಕರ್ಮಗಳು ಜ್ಞಾನವು ತಲೆ ದೋರಿದಕೂಡಲೆ ಹೋಗಿಬಿಡುವನೆಂದೂ (೭೦, ೮೩, ೧೧೨), ಅವಿದ್ಯೆಯು ಹೋದ ಬಳಿಕ ಬ್ರಹ್ಮಸ್ವರೂಪವನ್ನು ಪಡೆಯುವದಕ್ಕೆ ಯಾವ ಅಡ್ಡಿಯೂ ಇರುವದಿಲ್ಲವೆಂದೂ ಬ್ರಹ್ಮವನ್ನರಿತವನು ಬ್ರಹ್ಮವೇ ಆಗುತ್ತಾನೆಂದೂ (೧೨೨) ಶ್ರುತಿಯಲ್ಲಿ ಹೇಳಿದೆ. ಇದೇ ಭಾಷ್ಯಕಾರರಿಗೆ ಸಮ್ಮತವಾದ ಸದ್ಬೋಧಮುಕ್ತಿಯು. ಜ್ಞಾನವುಂಟಾದರೆ ಶರೀರವು ಬಿದ್ದುಹೋಗುವದೆಂಬ ಮಂಡನಾದಿಗಳ ಮತವಾಗಲಿ ಜೀವನ್ಮುಕ್ತನಿಗೂ ಒಂದಿಷ್ಟು ಅವಿದ್ಯೆಯಿರುವದೆಂಬ ಈಚಿನ ವೇದಾಂತಿಗಳ ಮತವಾಗಲಿ ಆಚಾರ್ಯರಿಗೆ

ಒಪ್ಪಿಲ್ಲ. ಶ್ರುತಿಯಲ್ಲಿ ಬ್ರಹ್ಮಜ್ಞಾನಿಗಳು ದೇಹವನ್ನು ಬಿಡುವ ಕಾಲವನ್ನು , ಪರಾಂತಕಾಲ' (ತೀರ ಕೊನೆಯಕಾಲ)ವೆಂದು ಕರೆದಿರುವುದು (೩-೨-೬), ಮುಕ್ತರ ಪ್ರಾಣಾದಿಕಲೆಗಳು ತಮ್ಮ ತಮ್ಮ ಕಾರಣದಲ್ಲಿ ಲಯವಾಗುವವೆಂದು ಹೇಳಿರುವುದು (೩-೨-೭), ಜ್ಞಾನಿಗಳು ಶರೀರಪಾತಕಾಲದಲ್ಲಿ ಸರ್ವಾತ್ಮವಾದ ಬ್ರಹ್ಮವನ್ನೇ ಸೇರಿಕೊಳ್ಳುವರೆಂದಿರುವುದು (೩-೨-೫), ನದಿಗಳು ತಮ್ಮ ನಾಮರೂಪಗಳನ್ನು ಕಳಚಿ ಕೊಂಡು ಕಡಲಿನಲ್ಲಿ ಒಂದಾಗುವಂತೆ ಮುಕ್ತಜೀವರು ಬ್ರಹ್ಮದಲ್ಲಿ ಒಂದಾಗುವರೆಂದು ಹೇಳಿರುವುದು (೩-೨-೮)-ಇವುಗಳಿಂದ **ವಿದೇಹಮುಕ್ತಿಯನ್ನು** ಮುಖ್ಯವೆಂದು ಯಾರಾದರೂ ಎಣಿಸಿಕೊಂಡರೆಂದು ಆಚಾರ್ಯರು ಮುಕ್ತಿಯ ವರ್ಣನೆಯಲ್ಲಿ ದೀಪವು ಆರಿಹೋಗುವ ದೃಷ್ಟಾಂತ(೧೧೮)ವೇ ಅಲ್ಲದೆ, ಘಟಾಕಾಶವು ಮಹಾಕಾಶದಲ್ಲಿ ಬೆರೆತುಕೊಳ್ಳುವುದು (೧೧೭), ಸೂರ್ಯಪ್ರತಿಬಿಂಬವು ಬಿಂಬದಲ್ಲಿ ಒಂದಾಗುವುದು (೧೨೦) - ಎಂಬ ದೃಷ್ಟಾಂತಗಳನ್ನೂ ಕೊಟ್ಟಿರುತ್ತಾರೆ. ಘಟಾಕಾಶವು ಯಾವಾಗಲೂ ಆಕಾಶವೇ ಆಗಿರುವಂತೆಯೂ ಪ್ರತಿಬಿಂಬವು ಬಿಂಬಕ್ಕಿಂತ ಯಾವಾಗಲೂ ಬೇರೆಯಲ್ಲದಿರುವಂತೆಯೂ ಜೀವರು ಯಾವಾಗಲೂ ಬ್ರಹ್ಮವೇ ಆಗಿರುವರೆಂಬುದನ್ನು ತಿಳಿಸುವ ಉದ್ದೇಶದಿಂದ ಈ ದೃಷ್ಟಾಂತಗಳನ್ನು ಉದಾಹರಿಸಿರುವರೆಂಬ ರಹಸ್ಯವನ್ನು ಹಿಡಿಯಲಾರದೆ ಈಚಿನ ವೇದಾಂತಿಗಳು ಕೆಲವರು ಅವಚ್ಛಿನ್ನವಾದ, ಪ್ರತಿಬಿಂಬವಾದ-ಎಂಬ ಎರಡು ವಾದಗಳನ್ನೇ ಕಲ್ಪಿಸಿಕೊಂಡು ಜೀವನ ಸ್ವರೂಪದ ವಿಷಯಕ್ಕೆ ವಾಕ್ಯಲಹವನ್ನು ಎಬ್ಬಿಸಿರುತ್ತಾರೆ.

(೪) ಆತ್ಮಜ್ಞಾನಕ್ಕೆ ಸಾಧನಗಳು

ವಾಕ್ಯಾರ್ಥಜ್ಞಾನದಿಂದಲೇ ಮುಕ್ತಿಯಾಗುವದೆಂಬ ಭಾಷ್ಯಕಾರರ ಪ್ರಕ್ರಿಯೆಯಲ್ಲಿ ಸಾಧನಗಳ ಅವಶ್ಯಕತೆಯೇನೆಂದು ಕೆಲವರಿಗೆ ಶಂಕೆಯುಂಟಾಗಬಹುದು. ಆದರೆ ಬ್ರಹ್ಮವಿದ್ಯೆ ಎಂಬುದು ಒಂದೊಂದು ಲೌಕಿಕ ವಿಜ್ಞಾನವಲ್ಲ. ಇಂದ್ರಿಯಗಳ ತಿಳಿವಳಿಕೆಯಾಗಲಿ, ಆ ತಿಳಿವಳಿಕೆಯನ್ನು ಆಧಾರವಾಗಿಟ್ಟುಕೊಂಡಿರುವ ಮನಸ್ಸಿನ ತಿಳಿವಳಿಕೆಯಾಗಲಿ, ಆತ್ಮನನ್ನು ಅರಿತುಕೊಳ್ಳುವುದಕ್ಕೆ ಸ್ವಲ್ಪವೂ ಉಪಯೋಗವಾಗುವದಿಲ್ಲ (೭೨, ೮೫, ೧೦೫). ಆತ್ಮದರ್ಶನಕ್ಕೆ ಶಾಸ್ತ್ರೋಪದೇಶ, ಆಚಾರ್ಯೋಪದೇಶ, ಶಮ, ದಮ, ಧ್ಯಾನ, ಸರ್ವತ್ಯಾಗ, ವೈರಾಗ್ಯ-ಎಂಬ ಸಾಧನಗಳಿಂದ ಒಂದಾನೊಂದು ವಿಶೇಷರೂಪವಾದ ಜ್ಞಾನವನ್ನುಂಟುಮಾಡಿಕೊಳ್ಳಬೇಕಾಗುತ್ತದೆ. ಇದನ್ನೇ ವೇದಾಂತದಲ್ಲಿ **ವಿಜ್ಞಾನವೆಂದು** ಕರೆದಿರುವುದು (೮೧, ೮೩, ೯೫, ೧೧೨, ೧೧೮). ಆತ್ಮಜ್ಞಾನವನ್ನು ತಾನೇ ಶಾಸ್ತ್ರವಿಚಾರದಿಂದ ಸಂಪಾದಿಸಿಕೊಳ್ಳುವುದಕ್ಕೆ ಆಗುವದಿಲ್ಲ; ಅದಕ್ಕೆ ಸರಿಯಾದ ಶಿಷ್ಯಗುಣವನ್ನು ಸಂಪಾದಿಸಿಕೊಂಡು ತಿಶ್ರೋಯನೂ ಬ್ರಹ್ಮನಿಷ್ಠನೂ ಆಗಿರುವ ಸದ್ಗುರುವಿನ ಉಪದೇಶದಿಂದಲೇ ಅರಿಯಬೇಕು (೭, ೧೦, ೪೬, ೪೭, ೧೨೬). ವ್ಯಾಕೃತಾವ್ಯಾಕೃತರೂಪವಾದದ್ದನ್ನು ತಿಳಿಯು

ವದರಿಂದ ಏನೂ ತಿಳಿವಳಿಕೆಯುಂಟಾಗಲಾರದು (೧೪); ಅದೆಲ್ಲವೂ ದುಃಖರೂಪ ವಾದದ್ದು (೨೭, ೩೭), ಹುರುಳಿಲ್ಲದ್ದು (೪೫) ಎಂಬ ವೈರಾಗ್ಯವು ಅವಶ್ಯವಾಗಿರಬೇಕು ವೇದಾಧ್ಯಯನ, ಗ್ರಂಥಧಾರಣ, ಅರ್ಥವಿಚಾರ-ಇವುಗಳೂ ಬೇಕು; ಆದರೆ ಇವುಗಳ ಗಿಂತಲೂ ಮುಖ್ಯವಾಗಿ ಆತ್ಮಪ್ರಾಪ್ತಿಯಲ್ಲಿ ಅತ್ಯುತ್ಕಟವಾದ ಹಂಬಲಿಕೆಯಿರಬೇಕು (೭೭, ೧೧೪).

ಸತ್ಯವಚನ, ಬ್ರಹ್ಮಚರ್ಯ, ಎಚ್ಚರತಪ್ಪದ ಆತ್ಮಚಿಂತನೆ - ಇವುಗಳನ್ನು ಎಡೆಬಿಡದೆ ಹಿಂಬಾಲಿಸುತ್ತಾ (೯೯) ದೇಹಾತ್ಮಭಾವವನ್ನು ಬಿಟ್ಟು ತನ್ನ ಸ್ವರೂಪವನ್ನು ಬ್ರಹ್ಮರೂಪದಿಂದ ಕಾಣುವವರೆಗೂ ಆತ್ಮಚಿಂತನೆಯಲ್ಲಿ ತೊಡಗಿರಬೇಕು (೭೬, ೯೧, ೯೨). ಆತ್ಮನು ನಮ್ಮ ಹೃದಯದಲ್ಲಿ ಅಂತಃಕರಣವೃತ್ತಿಗಳಿಗಲ್ಲ ಸಾಕ್ಷಿಯಾಗಿಯೇ ಕಂಡುಬರಬೇಕಾಗಿರುವದರಿಂದ, ಹೊರಮುಖವಾಗಿರುವ ಬುದ್ಧಿಯನ್ನು ಒಳಕ್ಕೆ ತಿರುಗಿಸಿಕೊಂಡು ಆತ್ಮಪ್ರತ್ಯಯವನ್ನೇ ಹಿಂಬಾಲಿಸುವದು ಅತ್ಯಂತ ಅವಶ್ಯವಾಗಿರು ತ್ತದೆ (೭೦, ೭೧, ೭೮, ೮೧, ೮೫)-ಎಂಬುದು ಆಚಾರ್ಯರ ಉಪದೇಶವು

ಭಾಷ್ಯದ ವ್ಯಾಖ್ಯಾನಕಾರರು

ಮುಂಡಕೋಪನಿಷತ್ತಿನ ವ್ಯಾಖ್ಯಾನಕಾರರನ್ನು ಆನಂದಗಿರಿಗಳು ಎಂದು ಆನಂದಾಶ್ರಮದಲ್ಲಿ ಮುದ್ರಿತವಾಗಿರುವ ಗ್ರಂಥದ ಪ್ರಕಾಶಕರು ಕರೆದಿರುತ್ತಾರೆ; ಅವತ ಹೆಸರು “ಶ್ರೀಮದಾನಂದಜ್ಞಾನರು” ಎಂದು ಟೀಕಾಪರಿಸಮಾಪ್ತಿಯ ವಾಕ್ಯದಲ್ಲಿ ಕಂಡುಬರುತ್ತದೆ. ಈ ವ್ಯಾಖ್ಯಾನದಲ್ಲಿ ಪ್ರಕಟಾರ್ಥವೆಂಬ ಗ್ರಂಥವನ್ನು ಪರಾಮರ್ಶಿ ಸಿರುತ್ತದೆ (ಪು. ೩೨)¹; ಭಾಸ್ಕರರ ಸಮುಚ್ಚಯವಾದವನ್ನು ಖಂಡಿಸಿರುತ್ತದೆ (ಪು. ೩೮); ಏಕಜೀವವಾದವನ್ನು ತಿರಸ್ಕರಿಸುತ್ತದೆ (ಪು. ೧೧); ಆವ್ಯಾಕೃತ ವೆಂದರೆ ಕರ್ಮಾಪೂರ್ವಸಮವಾಯಿಯಾದ ಭೂತಸೂಕ್ಷ್ಮವು ಎಂಬ ಕೆಲವರು ಅದ್ವೈತಿಗಳ ವಾದವನ್ನು ದೂಷಿಸಿರುತ್ತದೆ (ಪು. ೯). ಇದೆಲ್ಲವನ್ನೂ ನೋಡಿದರೆ ಈ ವ್ಯಾಖ್ಯಾನಕಾರರು ಶಂಕರಾಚಾರ್ಯರಿಗಿಂತ ಬಹು ಈಚಿನವರೆಂದು ಸ್ಪಷ್ಟವಾಗು ತ್ತದೆ. ಈ ವ್ಯಾಖ್ಯಾನಕಾರರು “ಜ್ಞಾತೋಽರ್ಥಸ್ತಜ್ಞಾಪ್ತಿರ್ವಾವಿದ್ಯಾನಿವೃತ್ತಿಃ” ಎಂಬುದರ ವ್ಯಾಖ್ಯಾನವನ್ನು ಮಾಡುವಾಗ ಅವಿದ್ಯೆಯು ತೋಲಗುವದೆಂದರೆ ಬ್ರಹ್ಮದ ಅವಗತಿಯೇ ಎಂದು ನಾವು ವಿವರಿಸಿರುತ್ತೇವೆ- ಎಂದು ಹೇಳಿಕೊಂಡಿರುತ್ತಾರೆ (ಪು. ೭). “ಜ್ಞಾತೋಽರ್ಥಸ್ತಜ್ಞಾಪ್ತಿರ್ವಾ ತದಜ್ಞಾನಹಾನಿಃ” ಎಂಬ ವಾಕ್ಯವು ಇಷ್ಟಸಿದ್ಧಿಯಲ್ಲಿ (೮-೨, ಪು. ೩೬೯) ರಲ್ಲಿ ಕಂಡುಬರುತ್ತದೆ.” ಆದ್ದರಿಂದ ಈ ವ್ಯಾಖ್ಯಾನಕಾರರು

1. ಇಲ್ಲಿರುವ ಪುಟಸಂಖ್ಯೆಗಳು ಆನಂದಾಶ್ರಮಮುದ್ರಿತವಾದ ಮುಂಡಕೋಪ ನಿಷತ್ತಿಗೆ ಸಂಬಂಧಪಟ್ಟವುಗಳಾಗಿವೆ.

2. “ವೇದಾಂತವಿಚಾರದ ಇತಿಹಾಸ” ಎಂಬ ಹೆಸರಿನಿಂದ ಕಾರ್ಯಾಲಯದಲ್ಲಿ ಪ್ರಕಟವಾಗಿರುವ ಪುಸ್ತಕದ ೧೫ನೆಯ ಪುಟವನ್ನು ನೋಡಿರಿ.

ಇಷ್ಟಸಿದ್ಧಿಗೂ ವ್ಯಾಖ್ಯಾನವನ್ನು ಬರೆದಿದ್ದಾರೆ. ?-ಎಂಬುದು ವಿಚಾರಣೀಯವಾಗಿರುತ್ತದೆ. ಇದು ಹೇಗಾದರೂ ಇರಲಿ. ವ್ಯಾಖ್ಯಾನಕಾರರು ಆಚಾರ್ಯರಿಗಿಂತ ಬಹಳ ಈಚಿನವರೆಂಬುದು ನಿರ್ವಿವಾದವಾಗಿರುತ್ತದೆ. ಆದ್ದರಿಂದ ನಾವು ಭಾಷ್ಯಕ್ಕೆ ಅನುವಾದವನ್ನು ಬರೆಯುವಾಗ ಪೂರ್ವಪರಸಂದರ್ಭಕ್ಕೂ ಆಚಾರ್ಯರ ಭಾಷ್ಯಾಂತರಗಳಿಗೂ ಹೊಂದುವ ಅರ್ಥವನ್ನೇ ಒಪ್ಪಿ, ಭಾಷ್ಯಕ್ಕೆ ಅನನುಗುಣವೆಂದು ತೋರಿದ ಕಡೆಗಳಲ್ಲಿ ವ್ಯಾಖ್ಯಾನವನ್ನು ಕೈಬಿಟ್ಟಿರುತ್ತೇವೆ. ಉಪನಿಷತ್ತಿನಲ್ಲಿ ಜ್ಞಾನಪ್ರಕರಣದಲ್ಲಿ ಹೇಳಿರುವ “ಪ್ರಣವಚಿಂತನೆ” (೨-೨-೪) ಯನ್ನೂ “ಮನೋಮಯಃ ಪ್ರಾಣಶರೀರನೇತಾ” (೨-೨-೮) ಎಂಬ ವಾಕ್ಯವನ್ನೂ ಉಪಾಸನಾವಿಧಿಪ್ರಧಾನವಾಗಿ ಮಾಡಿ ಇವು ಕ್ರಮಮುಕ್ತಿಯ ವಿಷಯವೆಂದು ವ್ಯಾಖ್ಯಾನಕಾರರು ಹೇಳಿರುವದನ್ನು ನಾವು ಲೆಕ್ಕಕ್ಕೆ ತೆಗೆದುಕೊಳ್ಳದೆ ಇರುವದಕ್ಕೆ ಇದೇ ಕಾರಣವು.

ಈ ವ್ಯಾಖ್ಯಾನಕಾರರು ಆಚಾರ್ಯರಿಂದ ಈಚೆಗೆ ಪ್ರಚಾರಕ್ಕೆ ಬಂದಿರುವ ಅನಿರ್ವಚನೀಯಾವಿದ್ಯಾವಾದವನ್ನು ಅಲ್ಲಲ್ಲಿ ಪರಾಮರ್ಶಿಸಿರುತ್ತಾರೆ. ಮುಖ್ಯವಾಗಿ “ಭಿದ್ಯತೇ ಹೃದಯಗ್ರನ್ಥಿಃ” ಎಂಬ (೨-೨-೮) ಮಂತ್ರಕ್ಕೆ ಹೃದಯಗ್ರಂಥಿ ಎಂದರೆ ಅವಿದ್ಯೆಯ ವಾಸನೆಗಳ ಹಿಂಡಾದ ಕಾಮವು ಎಂದು ಬರೆದಿರುವ ಭಾಷ್ಯಕ್ಕೆ ಇವರು ಬರೆದಿರುವ ಅಕ್ಷೇಪಸಮಾಧಾನಗಳನ್ನು ವಾಚಕರು ಲಕ್ಷ್ಯದಲ್ಲಿಡುವುದು ಒಳ್ಳೆಯದು. ಅವರು ಹೇಳಿರುವದೇನೆಂದರೆ:

“ಅವಿದ್ಯೆಯ ವಾಸನೆಗಳ ಹಿಂಡು ನಾಶವಾಗುತ್ತದೆ. ಎಂಬುದರ ಅರ್ಥವೇನು? ಬುದ್ಧಿಯು ಇದ್ದುಕೊಂಡಿರುವಾಗಲೇ ಅವಿದ್ಯಾದಿಗಳು ನಾಶವಾಗುವದು ಜ್ಞಾನದ ಫಲವೆ, ಅಥವಾ ಅದು ಹೋದ ಬಳಿಕ ಅವು ನಾಶವಾಗುವದೆ? ಮೊದಲನೆಯದೆಂದು ಹೇಳುವದು ಸರಿಯಲ್ಲ; ಏಕೆಂದರೆ ಉಪಾಸನಾ ಕಾರಣವಾದ ಬುದ್ಧಿಯು ಇರುವಾಗ ಕಾರ್ಯವಾದ ಅವಿದ್ಯಾದಿಗಳು ಅತ್ಯಂತವಾಗಿ ನಾಶವಾಗಲಾರವು. ಎರಡನೆಯ ಕಲ್ಪವೂ ಸರಿಯಲ್ಲ; ಏಕೆಂದರೆ ಜ್ಞಾನಕ್ಕೆ ಅಜ್ಞಾನದೊಂದಿಗೇ ನೇರಾಗಿ ವಿರೋಧವಿದೆಯೇ ಹೊರತು (ಬುದ್ಧ್ಯಾದಿಗಳಿಗೂ ಅದಕ್ಕೂ ವಿರೋಧವಿಲ್ಲ). ಇದಲ್ಲದೆ ಬುದ್ಧಿಯಾದರೂ ಅನಾದಿಯೋ, ಸಾದಿಯೋ? ಮೊದಲನೆಯ ಪಕ್ಷವು ಸರಿಯಲ್ಲ; ಏಕೆಂದರೆ “ಈ ಅತ್ಯಂತ ಪ್ರಾಣವೂ ಮನಸ್ಸೂ ಸರ್ವೇಂದ್ರಿಯಗಳೂ ಹುಟ್ಟುತ್ತವೆ” ಎಂಬ ಶ್ರುತಿಗೆ ಇದು ವಿರೋಧವಾಗುತ್ತದೆ. ಎರಡನೆಯ ಪಕ್ಷವೂ ಸರಿಯಲ್ಲ; ಏಕೆಂದರೆ ಪ್ರಲಯದಲ್ಲಿ ಬ್ರಹ್ಮಜ್ಞಾನವಿಲ್ಲದೆಯೇ ಬುದ್ಧಿಯು ನಾಶವಾಗಬಹುದಾದ್ದರಿಂದ ಜ್ಞಾನವೇ ಅನರ್ಥಕವೆಂದಾಗುತ್ತದೆ. ಇದೂ ಅಲ್ಲದೆ ಬುದ್ಧಿಯು ಸಾದಿ ಎನ್ನುವಾಗ ಬುದ್ಧಿಗೆ ಉಪಾದಾನವು ನೇರಾಗಿ ಬ್ರಹ್ಮವೇ ಆದರೆ ಬ್ರಹ್ಮವು ನಾಶವಾಗದೆ ಅದು ಅತ್ಯಂತವಾಗಿ ನಾಶವಾಗದು. ಮೂಯೆಯೇ ಕಾರಣವಾದರೆ ದ್ರಷ್ಟೃವಿನ ಜ್ಞಾನದಿಂದ ಆ ಮೂಯೆಯು ನಾಶವಾಗಲಾರದು; ಏಕೆಂದರೆ ಲೋಕದಲ್ಲಿ ಮೂಯಾವಿಯ ಮೂಯೆಯು ನೋಟಕರ ಜ್ಞಾನದಿಂದ ಆಳಿದದ್ದು

ಎಲ್ಲಿಯೂ ಕಂಡುಬಂದಿರುವುದಿಲ್ಲ. ಇನ್ನೊಂದು ಮಾತು : ಬುದ್ಧಿಯು ನಾಶವಾಗುವದೆಂಬುದು ಆ ಬುದ್ಧಿಗೆ ಬೇಕಾದ ಫಲವಲ್ಲ; ಏಕೆಂದರೆ ತನ್ನ ನಾಶವು ತನಗೇ ಫಲವಾಗಲಾರದು. ಅದು ಆತ್ಮನಿಗೂ ಫಲವಾಗಲಾರದು; ಏಕೆಂದರೆ ಆತ್ಮನಿಗೆ ಬುದ್ಧಿಯ ಸಂಬಂಧವಿರುವುದಿಲ್ಲ. ಎಲ್ಲಕ್ಕೂ ಮೇಲಾಗಿ ಆತ್ಮನು ಅವಿದ್ಯಾದಿಗಳಿಗೆ ಅಶ್ರಯನಲ್ಲವೆಂದು ಹೇಳಿರುವುದು ಶ್ರುತಿವಿರುದ್ಧವಾಗಿರುತ್ತದೆ. ಏಕೆಂದರೆ “ಅವಿದ್ಯೆಯ ನಡುವೆ ಇರುವವರಾಗಿ” (ಮುಂ. ೧-೨-೮) ಎಂದು ಶ್ರುತಿಯ (ಉಪಕ್ರಮ) ದಲ್ಲಿದೆ. ಉಪಸಂಹಾರದಲ್ಲಿಯೂ “ಅಸ್ವಾತಂತ್ರ್ಯದಿಂದ ನೋಡಬೇಕೆಂದು ಶೋಕಿಸುತ್ತಿರುವನು” (ಮುಂ. ೩-೨-೨) ಎಂದಿದೆ. ಬುದ್ಧಿಯಲ್ಲಿರುವ ಅವಿದ್ಯೆಯನ್ನೇ ಆತ್ಮನಲ್ಲಿ ಅಧ್ಯಾಸಮಾಡಿದೆ ಎನ್ನುವುದಾದರೆ ‘ಅಧ್ಯಾಸಮಾಡಿದೆ’ ಎಂಬ ಮಾತಿಗೇನರ್ಥ? ಆತ್ಮನ ಮೇಲೆ ಹಾಕಿರುತ್ತದೆ ಎಂದರ್ಥವೋ, ಭ್ರಾಂತಿಯಿಂದ ತೋರುತ್ತದೆಯೆಂದೋ? ಮೇಲೆ ಹಾಕಿರುತ್ತದೆ ಎಂಬರ್ಥವು ಸರಿಯಲ್ಲ; ಏಕೆಂದರೆ ಒಂದರ ಧರ್ಮವನ್ನು ಮತ್ತೊಂದರ ಮೇಲೆ ಹಾಕುವುದು ಆಗುವುದಿಲ್ಲ. ಭ್ರಾಂತಿಯಿಂದ ತೋರುತ್ತದೆ ಎಂದರೆ ಯಾರಿಗೆ ತೋರುತ್ತದೆ? ಆತ್ಮನಿಗಲ್ಲ; ಏಕೆಂದರೆ ಅವನಿಗೆ ಅವಿದ್ಯೆಯಿಲ್ಲವೆಂದು ಹೇಳಿರುತ್ತೀರಿ. ಬುದ್ಧಿಗೂ ತೋರುವ ಹಾಗಿಲ್ಲ; ಏಕೆಂದರೆ ಬುದ್ಧಿಗೆ ಆತ್ಮನು ವಿಷಯನಲ್ಲವಾದ್ದರಿಂದ ಆತ್ಮನಲ್ಲಿರುವ ಅವಿದ್ಯೆಯನ್ನು ಅದು ಕಾಣಲಾರದು. ಆ ಭ್ರಾಂತಿಯೆಂಬುದು ತನಗೆ ಅಶ್ರಯವಾಗಿರುವಂತನ ತತ್ವಾನುಭವದಿಂದಲೇ ಹೋಗುವದೆಂದು ಪ್ರಸಿದ್ಧವಾಗಿರುವುದರಿಂದ, ಈ ಪಕ್ಷದಲ್ಲಿ ಬುದ್ಧಿಯೇ ಅನುಭವಕ್ಕೆ ಅಶ್ರಯವೆಂದು ಹೇಳಬೇಕಾಗುವುದು. ಆದ್ದರಿಂದ ಈ ಭಾಷ್ಯಕ್ಕೆ ಸರಿಯಾದ ಅರ್ಥವೇ ಕಾಣುವುದಿಲ್ಲವಲ್ಲ!

“ಮೇಲಿನ ಅಕ್ಷೇಪಕ್ಕೆ ಉತ್ತರವನ್ನು ಹೇಳುತ್ತೇವೆ: ಚೈತನ್ಯಕ್ಕೆ ಅಧೀನವಾಗಿ ಅನಾದಿಯಾದ ಅನಿರ್ವಾಚ್ಯವಾಗಿರುವ ಅವಿದ್ಯೆಯು ಚೈತನ್ಯವನ್ನು ಸರಿಚ್ಛೇದಿಸಿ ತನ್ನಿಂದ ಸರಿಚ್ಛಿನ್ನವಾಗಿರುವ ಚೈತನ್ಯದ ಬುದ್ಧಿಯೇ ಮುಂತಾದವುಗಳ ರೂಪವಾಗಿ ವಿವರ್ತವಾಗುತ್ತದೆ. ಅದಕ್ಕೆ ಬ್ರಹ್ಮಾತ್ಮಸಾಕ್ಷಾತ್ಕಾರದಿಂದ ನಿವೃತ್ತಿಯಾಗುವದೆಂದು ನಾವು ಅಂಗೀಕರಿಸುತ್ತೇವೆ. ಆದ್ದರಿಂದ ಅದು ನಿವೃತ್ತಿಯಾದಾಗ ಅದರಿಂದಂಟಾಗಿದ್ದ ಹೃದಯ ಗ್ರಂಥಿಯೂ ನಾಶವಾಗುವದೆಂದು ಶ್ರುತಿಯಲ್ಲಿ ಹೇಳಿರುತ್ತದೆ.

“ಭಾಷ್ಯಕಾರರು ‘ಅವಿದ್ಯೆಯು ಬುದ್ಧಿಯನ್ನಾಶ್ರಯಿಸಿರುತ್ತದೆ’ ಎಂದು ಹೇಳಿರುವುದು ಅವಿದ್ಯೆಯೇ ಮುಂತಾದದ್ದು ಅಪಂಕಾರಕ್ಕೆ ವಿಶೇಷಣವಾಗಿ ವ್ಯವಹಾರದಲ್ಲಿ ತೋರುತ್ತದೆ ಎಂಬ ಅಭಿಪ್ರಾಯದಿಂದ; ಅದು ಆತ್ಮನನ್ನು ಅಶ್ರಯಿಸಿಲ್ಲವೆಂದು ಹೇಳಿರುವುದು ಆತ್ಮನು ನಿರ್ವಿಕಾರನೆಂಬ ಅಭಿಪ್ರಾಯದಿಂದ. ಜೀವನ್ಮುಕ್ತನಲ್ಲಿ ಪ್ರಾಣಬಾಧಿತವಾದ ಅವಿದ್ಯೆಯೂ ಅನುಮೃತ್ತವಾಗಿ ತೋರಿ ಕೊಂಡಿರುತ್ತದೆ ಎಂಬುದನ್ನು ಪ್ರಕಟಾರ್ಥವೆಂಬ ಗ್ರಂಥದಲ್ಲಿ ತೋರಿಸಿಕೊಟ್ಟಿರುತ್ತೇವೆ; ಆದ್ದರಿಂದ ಜೀವನ್ಮುಕ್ತಿಯೂ ಉಂಟೆಂಬ ವಾದವು ವಿರುದ್ಧವಲ್ಲ.”

ಮೇಲೆ ಕೊಟ್ಟಿರುವ ವ್ಯಾಖ್ಯಾನವು ಭಾಷ್ಯಕಾರರ ಪ್ರಕ್ರಿಯೆಗೆ ಅಡಿಗಲ್ಲಾಗಿರುವ ಅಧ್ಯಾಸವಾದವು ಪೂರ್ವಪಕ್ಷದ ಹೊಡೆತಕ್ಕೆ ನಿಲ್ಲಲಾರದೆಂಬ ಅಭಿಪ್ರಾಯವನ್ನೊಳ

ಗೊಂಡಿದೆ. ಅಧ್ಯಾಸಕ್ಕೂ ಅಂತಃಕರಣಕ್ಕೂ ಉಪಾದಾನವಾದ ಅನಿರ್ವಾಚ್ಯಾ ವಿಧ್ಯೆಯೊಂದು ಆತ್ಮನನ್ನು ಆಶ್ರಯಿಸಿದೆ ಎಂಬ-ಪ್ರಸ್ಥಾನತ್ರಯಭಾಷ್ಯದಲ್ಲೆಲ್ಲ ಹಗಲು ಬತ್ತಿಯನ್ನು ಹಚ್ಚಿಕೊಂಡು ಹುಡುಕಿದರೂ ಕಾಣಬರದೆ ಇರುವ—ನನೀನಪ್ರಕ್ರಿಯೆಯನ್ನು ಮುಂದಕ್ಕೊಡ್ಡಿರುತ್ತದೆ. ಜೀವನ್ಮುಕ್ತಿಯನ್ನು ಉಳಿಸುವದಕ್ಕಾಗಿ ಆತ್ಮನನ್ನು ಆಶ್ರಯಿಸಿ ಆತ್ಮನನ್ನೇ ವಿಷಯಗೊಳಿಸಿಕೊಂಡಿರುವ ಅವಿದ್ಯೆಯ ಲೇಶವು ಜ್ಞಾನಿಗಳಲ್ಲಿಯೂ ಇದೆ-ಎಂದು ಭಾಷ್ಯವಿರುದ್ಧಯುಕ್ತಿವಿರುದ್ಧವಾದ ಅಭಿಪ್ರಾಯವನ್ನೇ ಭಾಷ್ಯಕಾರರ ಅಭಿಪ್ರಾಯವೆಂದು ಸಾರಿರುತ್ತದೆ. ಈ ಹೊಸ ಪ್ರಕ್ರಿಯೆಯು ಇಷ್ಟಸಿದ್ಧಿಯೇ ಮುಂತಾದ ಗ್ರಂಥಗಳಲ್ಲಿ ವಿಸ್ತಾರವಾಗಿ ಕಂಡುಬರುತ್ತಿದ್ದರೂ ಇದರ ಸೆಲೆಯೇ ಭಾಷ್ಯದಲ್ಲಿ ಕಂಡುಬರುವದಿಲ್ಲವೆಂದು ನಾವು “ಶಂಕರಕೃದಯ”ವೆಂಬ ಸಂಸ್ಕೃತ ಗ್ರಂಥದಲ್ಲಿಯೂ “ಶಂಕರಸಿದ್ಧಾಂತ”ವೆಂಬ ಕನ್ನಡ ಗ್ರಂಥದಲ್ಲಿಯೂ ವಿಶದಪಡಿಸಿರುತ್ತೇವೆ. ಈಗ ಹೊರಕ್ಕೆ ಬರುತ್ತಿರುವ ಪ್ರಸ್ಥಾನತ್ರಯಭಾಷ್ಯಗಳನ್ನು ಮನಮುಟ್ಟಿ ನೋಡುವವರಿಗೆ ಈ ವಿಷಯದಲ್ಲಿ ಯಾವ ಸಂಶಯವೂ ಉಳಿಯಲಾರದೆಂದು ನಾವು ನೆರೆನೆಂಬಿರುತ್ತೇವೆ. ಈ ವಾದಗ್ರಸ್ತ ವಿಚಾರವು ಹೇಗಾದರೂ ಇರಲಿ. ಇತ್ತೀಚೆಗೆ ವೇದಾಂತಿಗಳಲ್ಲಿ ಹುಟ್ಟಿಕೊಂಡಿರುವ ಹೊಸ ಪ್ರಕ್ರಿಯೆಗಳನ್ನೆ ನಂಬಿಸಿರುವ ವ್ಯಾಖ್ಯಾನಗಳ ಬಲದಿಂದಲೇ ಭಾಷ್ಯಾರ್ಥವನ್ನು ನಿರ್ಣಯಿಸುವದಕ್ಕೆ ಹೋಗುವದು ಸರಿಯಲ್ಲವೆಂದು ವಾಚಕರಿಗೆ ಈ ಪೀಠಿಕೆಯಿಂದ ಮನದಟ್ಟಾಗುವದೆಂಬ ನಂಬಿಕೆಯಿಂದ ಇಷ್ಟು ಬರೆಯಬೇಕಾಯಿತಲ್ಲದೆ ವ್ಯಾಖ್ಯಾನಗಳಿಂದ ಯಾವ ಪ್ರಯೋಜನವೂ ಇಲ್ಲವೆಂಬುದು ನಮ್ಮ ಅಭಿಪ್ರಾಯವಲ್ಲವೆಂಬುದನ್ನು ವಾಚಕರ ಮರೆಯದಿರಬೇಕು

ಉಪಸಂಹಾರ

ಮುಂಡಕೋಪನಿಷತ್ತಿನ ನಿಜವಾದ ಆಶಯವನ್ನು ಗೊತ್ತುಪಡಿಸುವದಕ್ಕೆ ಈಗಿನ ಅನುವಾದವೂ ಈ ಪೀಠಿಕೆಯೂ ಎಷ್ಟರಮಟ್ಟಿಗೆ ಉಪಯುಕ್ತವಾಗಿರುವವೆಂಬುದನ್ನು ನಿರ್ಧರಿಸುವ ಕಾರ್ಯವನ್ನು ಓದುಗರಿಗೆ ಬಿಟ್ಟು ಈ ನಮ್ಮ ಅಲ್ಪಸೇವೆಯನ್ನು ಸ್ವೀಕರಿಸಿ ಅನುಗ್ರಹಿಸಿರುವ ಭಗವತ್ಪಾದರ ಸ್ಮರಣೆಯನ್ನು ಮಾಡಿ ಈ ಪೀಠಿಕೆಯನ್ನು ಇಲ್ಲಿಗೆ ನಿಲ್ಲಿಸುವೆವು.

ಯ. ಸುಬ್ರಹ್ಮಣ್ಯಶರ್ಮ

ಸಂಕೇತಗಳ ವಿವರ

ಉಪನಿಷದ್ಭಾಷ್ಯದ ಮೊದಲನೆಯ ಎರಡನೆಯ ಸಂಪುಟಗಳಂತೆಯೇ ಉಪನಿಷತ್ತುಗಳು, ಗೀತೆ-ಇವುಗಳನ್ನು ಆಯಾ ಹೆಸರಿನ ಮೊದಲನೆಯ ಅಕ್ಷರದಿಂದಲೂ ಆಯಾ ಭಾಷ್ಯವನ್ನು ಭಾ-ಎಂಬಕ್ಷರದಿಂದಲೂ ಸೂಚಿಸಿರುತ್ತದೆ. ಯಾವ ಸಂಕೇತವೂ ಇಲ್ಲದೆ ಕೊಟ್ಟಿರುವ ಒಂದು ಸಂಖ್ಯೆಯು ಭಾಷ್ಯಭಾಗದ ಸಂಖ್ಯೆಯನ್ನೂ ಮೂರು ಸಂಖ್ಯೆಗಳು ಈ ಉಪನಿಷತ್ತಿನ ಮುಂಡಕ, ಖಂಡ, ಮಂತ್ರ-ಇವುಗಳನ್ನೂ ಪರಾಮರ್ಶಿಸುತ್ತವೆ ಕೆಲವು ಸಂಕೇತಗಳನ್ನು ಮಾತ್ರ ಇಲ್ಲಿ ವಿವರಿಸಿರುತ್ತದೆ.

ಅ. ವೇ.	ಅರ್ಥವೇದ.
ಆ	ಆನಂದಾಶ್ರಮಮುದ್ರಿತ ಪುಸ್ತಕದಲ್ಲಿರುವ ಪಾಠ.
ಆ ಧ ಅ. ಧ. ಸೂ	ಆಸಸ್ತಂಬಧರ್ಮಸೂತ್ರ.
ಆ ವ್ಯಾ	ಆನಂದಜ್ಞಾನರ ವ್ಯಾಖ್ಯಾನ.
ಕಾ	ಕಾಶಿಯಲ್ಲಿ ಹಿಂತಚಿಂತಕಮುದ್ರಣಾಲಯದಲ್ಲಿ ಅಚ್ಚಾಗಿರುವ ಪುಸ್ತಕದ ಪಾಠ.
ಗೌ. ಕಾ.	ಗೌಡಸಾದರವರ ಕಾರಿಕೆ.
ಗೌ ಧ.	ಗೌತಮಧರ್ಮಸೂತ್ರ.
ತೈ. ಸಂ.	ತೈತ್ತಿರೀಯಸಂಹಿತೆ.
ಮೋ. ಧ.	ಮೋಕ್ಷಧರ್ಮ.
ವಾ	ಶ್ರೀ ರಂಗದ ವಾಣೀವಿಲಾಸಮುದ್ರಣಾಲಯದಲ್ಲಿ ಅಚ್ಚಾಗಿರುವ ಪುಸ್ತಕದ ಪಾಠ.
ವಿ. ಪು.	ವಿಷ್ಣುಪುರಾಣ.
ಶ. ಶಾ.	ಶಬ್ದಾನುಶಾಸನ, ಬಟ್ಟಾಕಲಂಕನು ಸಂಸ್ಕೃತದಲ್ಲಿ ಬರೆದಿರುವ ಕರ್ಣಾಟಕನ್ಯಾಕರಣ.

ವಿಷಯಾನುಕ್ರಮಣಿಕೆ

ಭಾಷ್ಯಕಾರರ ಅವತರಣಿಕೆ

ಬ್ರಹ್ಮವಿದ್ಯೆಯ ಸಂಬಂಧ ಪ್ರಯೋಜನಗಳು (೧-೩)-ಬರಿಯ ವಿದ್ಯೆಯೇ ಮುಕ್ತಿಗೆ ಸಾಧನ (೪-೫), ಉಪಸಂಹಾರ (೬). ಪು. ೧-೬.

ಒಂದನೆಯ ಮುಂಡಕ—ಒಂದನೆಯ ಖಂಡ

ವಿದ್ಯಾಸಂಪ್ರದಾಯಕರ್ತೃಗಳ ಪರಂಪರೆ (೭-೯)- ಶೌನಕನ ಪ್ರಶ್ನೆ (೧೦-೧೨)- ಅಂಗರಸ್ಸಿನ ಉತ್ತರ (೧೩-೧೪)- ಅಪರವಿದ್ಯೆ (೧೫)- ಪರವಿದ್ಯೆ (೧೬-೧೭)- ಪರವಿದ್ಯೆಯ ವಿಶೇಷ (೧೮-೧೯)- ಅಕ್ಷರದಿಂದಾಗುವ ಸೃಷ್ಟಿ (೨೦-೨೧)- ಸೃಷ್ಟಿಕೃತನು (೨೨-೨೩)- ಪರವಿದ್ಯೆಯ ಉಪಸಂಹಾರ (೨೪-೨೫). ಪು. ೭-೨೭.

ಒಂದನೆಯ ಮುಂಡಕ—ಎರಡನೆಯ ಖಂಡ

ಮುಂದಿನ ಗ್ರಂಥದ ಸಂಬಂಧ (೨೬)- ಅಪರವಿದ್ಯೆಯ ವಿಷಯವನ್ನು ನೊಂದಲು ಹೇಳಿರುವವೇಕೆ? (೨೭)- ಕರ್ಮಮಾರ್ಗ (೨೮-೩೦)- ಕರ್ಮಮಾರ್ಗದಲ್ಲಿ ಅಡಚಣೆಗಳು (೩೧-೩೩)- ಕರ್ಮದ ಸಂದಿ (೩೩-೩೪)- ಕರ್ತೃವಾಸನೆಗಳ ಫಲ (೩೫-೩೬)- ವಿರಕ್ತನಾದವನು ಪರವಿದ್ಯೆಗಾಗಿ ಗುರುವಿನ ಬಳಿಗೆ ಹೋಗಬೇಕು (೩೭-೩೮)- ಗುರು ಶಿಷ್ಯನಿಗೆ ರತ್ನವನ್ನು ಉಪದೇಶಿಸಬೇಕು (೩೯). ಪು. ೨೮-೩೬.

ಎರಡನೆಯ ಮುಂಡಕ—ಒಂದನೆಯ ಖಂಡ

ಮುಂದಿನ ಗ್ರಂಥದ ಸಂಬಂಧ (೪೦)- ಅಕ್ಷರದಿಂದ ಜೀವರ ಉತ್ಪತ್ತಿ (೫೦-೫೧)- ಅಕ್ಷರದ ಸ್ವರೂಪ (೫೨-೫೩)- ಅಕ್ಷರದಿಂದ ಪ್ರಾಣಾದಿಗಳ ಉತ್ಪತ್ತಿ (೫೪-೫೫)- ಪರಮಾತ್ಮನನ್ನು ಸವಿಶೇಷರೂಪದಿಂದ ವರ್ಣಿಸುವವೇಕೆ? (೫೬)- ಅಕ್ಷರದಿಂದ ವಿರಾಟ್ಟುರುವನ ಉತ್ಪತ್ತಿ (೬೦-೬೧)- ಅಕ್ಷರದಿಂದ ಪ್ರಜೆಗಳ ಉತ್ಪತ್ತಿ (೬೨-೬೩)- ಅಕ್ಷರದಿಂದ ಕರ್ಮ ಸಾಧನಗಳ ಮತ್ತು ಫಲಗಳ ಉತ್ಪತ್ತಿ (೬೪-೬೫)- ಅಕ್ಷರದಿಂದ ಅಧ್ಯಾತ್ಮಪ್ರಾಣಗಳ ಸೃಷ್ಟಿ (೬೬)- ಸಮುದ್ರಾದಿಬಾಹ್ಯವಸ್ತುಗಳೂ ಅಕ್ಷರದಿಂದಲೇ ಆಗಿವೆ (೬೭)- ಉಪಸಂಹಾರ: ಎಲ್ಲವೂ ಪುರುಷನೇ (೬೮-೭೦). ಪು. ೫೪-೭೭.

ಎರಡನೆಯ ಮುಂಡಕ—ಎರಡನೆಯ ಖಂಡ

ಅಕ್ಷರವನ್ನು ಲಿಖಿತಕೊಳ್ಳುವ ಬಗೆ (೭೧-೭೨)- ಓಂಕಾರದ ಮೂಲಕ ಧ್ಯಾನ (೭೩-೭೪)- ಏನೆಂದು ಧ್ಯಾನಿಸಬೇಕು? (೭೫), ಎಲ್ಲಿ ಧ್ಯಾನಿಸಬೇಕು? (೭೬-೭೭)- ಪರಮಾತ್ಮಜ್ಞಾನದ ಫಲ (೭೮-೭೯)- ಉಪಸಂಹಾರ (೮೦-೮೧). ಪು. ೭೮-೧೦೦.

ಮೂರನೆಯ ಮುಂಡಕ—ಒಂದನೆಯ ಖಂಡ

ಮುಂದಿನ ಗ್ರಂಥದ ಸಂಬಂಧ (೯೦)- ಜೀವನಿಗೂ ಪರಮಾತ್ಮನಿಗೂ ಇರುವ ಸ್ವಭಾವ ವೈಲಕ್ಷಣ್ಯ (೯೧), ಪರಮಾತ್ಮಜ್ಞಾನದ ಫಲ (೯೨-೯೭)-ಆತ್ಮದರ್ಶನಕ್ಕೆ ಸಾಧನಗಳು (೯೮-೧೦೩)- ಆತ್ಮನನ್ನು ಕಾಣುವದಕ್ಕೆ ಅಸಾಧಾರಣ ಸಾಧನ (೧೦೪-೧೦೬)- ಆತ್ಮಜ್ಞಾನದ ಪ್ರಶಂಸೆ (೧೦೭-೧೦೮).
ಪು. ೧೦೩-೧೦೮.

ಮೂರನೆಯ ಮುಂಡಕ—ಎರನೆಯ ಖಂಡ

ಆತ್ಮಜ್ಞಾನದ ಪ್ರಶಂಸೆ (೧೦೯-೧೧೦)- ಕಾಮತ್ಯಾಗವೇ ಮುಂತಾದ ಸಾಧನಗಳು (೧೧೧-೧೧೬)-ಜ್ಞಾನಿಯು ಮುಕ್ತನಾಗುವ ಬಗೆ (೧೧೭-೧೨೩)- ಉಪಸಂಹಾರ (೧೨೪-೧೨೬).
ಪು. ೧೨೯-೧೩೦.

ಉಪನಿಷತ್ತಿನ ಸಾರ	ಪುಟ. ೧೫೧—೧೫೪.
ಶಬ್ದಾನುಕ್ರಮಣಿಕೆ	ಪುಟ. ೧೫೫—೧೬೪.
ಮಂತ್ರಗಳ ಅನುಕ್ರಮಣಿಕೆ	ಪುಟ. ೧೬೫—೧೬೬.

॥ ಓಮ್ ॥

ಶ್ರೀಶಾಂಕರಭಾಷ್ಯಸಮೇತವಾದ

ಮುಂಡಕೋಪನಿಷತ್ತು

ಭಾಷ್ಯಕಾರರ ಅವತರಣಿಕೆ

ಬ್ರಹ್ಮವಿದ್ಯೆಯ ಸಂಬಂಧಪ್ರಯೋಜನಗಳು

(ಭಾಷ್ಯ)

೧. ಓಂ¹ 'ಬ್ರಹ್ಮಾ ದೇವಾನಾಮ್' ಇತ್ಯಾದ್ಯಾ ಅಥರ್ವಣೋಪನಿಷತ್ | ಅಸ್ಯಾಷ್ಟ ವಿದ್ಯಾಸಂಪ್ರದಾಯಕರ್ತೃಪಾರಮ್ಪರ್ಯಲಕ್ಷಣಸಂಬಂಧಮ್² ಆದಾವೇವ ಆಹ ಸ್ವಯಮೇವ ಸ್ತುತ್ಯರ್ಥಮ್ | ಏವಂ ಹಿ ಮಹದ್ಭಿಃ ಪರಮಪುರುಷಾರ್ಥಸಾಧನ ತ್ವೇನ ಗುರುಣಾ ಆಯಾಸೇನ ಲಬ್ಧಾ ವಿದ್ಯಾ ಇತಿ | ಶ್ರೋತೃಬುದ್ಧಿಪ್ರರೋಚನಾಯ ವಿದ್ಯಾಂ ಮಹೀಕರೋತಿ | ಸ್ತುತ್ಯಾ ಪ್ರರೋಚಿತಾಯಾಂ ಹಿ ವಿದ್ಯಾಯಾಂ ಸಾದರಾಃ ಪ್ರವರ್ತೇರನ್³ ಇತಿ ||

(ಭಾಷ್ಯಾರ್ಥ)

ಓಂ "ಬ್ರಹ್ಮಾ ದೇವಾನಾಂ" ಮುಂತಾದದ್ದು ಅಥರ್ವ(ವೇದ)ದ ಉಪನಿಷತ್ತು. ಈ (ಉಪನಿಷತ್ತಿಗೆ) ವಿದ್ಯಾಸಂಪ್ರದಾಯವನ್ನು ನಡೆಯಿಸಿದವರ ಪರಂಪರೆ ಎಂಬ ಸಂಬಂಧವನ್ನು (ಶ್ರುತಿಯು) ತಾನೇ ಮೊಟ್ಟಮೊದಲೇ (ವಿದ್ಯೆಯನ್ನು)-ಹೀಗೆಯೇ ದೊಡ್ಡವರು (ಇದು) ಪರಮಪುರುಷಾರ್ಥಕ್ಕೆ ಸಾಧನವಾಗಿರುವದೆಂದು ಹೆಚ್ಚಿನ ಆಯಾಸದಿಂದ (ಈ) ವಿದ್ಯೆಯನ್ನು ಸಂಪಾದಿಸಿಕೊಂಡರು ಎಂದು-ಹೊಗಳುವದಕ್ಕಾಗಿ⁴

1. ಓಂ ಎಂಬ ಮಾತು ಭಾಷ್ಯದ ಆರಂಭದಲ್ಲಿ ಬರೆದವರು ಸೇರಿಸಿಕೊಂಡಿರ ಬಹುದು ; ಏಕೆಂದರೆ ಇದು ಎಲ್ಲಾ ಪುಸ್ತಕಗಳಲ್ಲಿಯೂ ಇಲ್ಲ.
2. " ಪಾರಮ್ಪರ್ಯಲಕ್ಷಣಂ ಸಂಬಂಧಮ್ " ಎಂದು ಬಿಡಿಸಿದ ಕಾ|| ವಾ|| ಪಾಠಕ್ಕೂ ಇದೇ ಅರ್ಥ.
3. " ಪ್ರವರ್ತೇಯುಃ " ಎಂದು ಕೆಲವು ಪುಸ್ತಕಗಳ ಪಾಠವಿದೆ ; ವ್ಯಾಖ್ಯಾನಕಾರನು ಅದಕ್ಕಿಂತ ಈ ಪಾಠವೇ ಉತ್ತಮವೆಂದು ತಿಳಿಸಿರುತ್ತಾನೆ. ವೃತ್ ಧಾತು ಆತ್ಮನೇಪದಿ.
4. " ಇತಿ ಸ್ತುತ್ಯರ್ಥಮ್ " ಎಂದು ಸಂಬಂಧಿಸಿಕೊಂಡಿದೆ. ದೊಡ್ಡದೊಡ್ಡ ಸಂಪ್ರದಾಯಕರ್ತೃಗಳನ್ನು ಹೇಳಿರುವುದು ವಿದ್ಯೆಯನ್ನು ಹೊಗಳುವದಕ್ಕೆ ಎಂದು ಭಾವ.

ಹೇಳಿರುತ್ತದೆ. ಕೇಳುವವರ ಬುದ್ಧಿಗೆ (ಇದರಲ್ಲಿ) ರುಚಿಯನ್ನು ಹತ್ತಿಸುವದಕ್ಕಾಗಿ ವಿದ್ಯೆಯನ್ನು (ಹೀಗೆ) ಗೌರವಿಸಿರುತ್ತದೆ¹ ; ಏಕೆಂದರೆ (ಹೀಗೆ) ಹೊಗಳಿ ವಿದ್ಯೆಯಲ್ಲಿ ರುಚಿ ಹತ್ತುವಂತೆ ಮಾಡಿದರೆ (ಜನರು ಅದರಲ್ಲಿ) ಆದರದಿಂದ ಪ್ರವರ್ತಿಸುವರು.²

(ಭಾಷ್ಯ)

೫. ಪ್ರಯೋಜನೇನ ತು ವಿದ್ಯಾಯಾಃ ಸಾಧ್ಯಸಾಧನಲಕ್ಷಣಸಂಬಂಧಮ್ ಉತ್ತರತ್ರ ವಕ್ಷ್ಯತಿ-“ ಭಿದ್ಯತೇ ಹೃದಯಗ್ರಸ್ಥಿಃ ” (೨-೨-೮) ಇತ್ಯಾದಿನಾ | ಅತ್ರ ಚ ಅಪರಶಬ್ದವಾಚ್ಯಾಯಾಮ್ ಋಗ್ವೇದಾದಿಲಕ್ಷಣಾಯಾಮ್ ವಿಧಿಪ್ರತಿಷೇಧಮಾತ್ರ ಪರಾಯಾಂ ವಿದ್ಯಾಯಾಂ ಸಂಸಾರಕಾರಣಾವಿದ್ಯಾದಿದೋಷನಿವರ್ತಕತ್ವಂ ನಾಸ್ತಿ ಇತಿ ಸ್ವಯಮೇವ ಉಕ್ತ್ವಾ ಪರಾಪರೇತಿ³ ವಿದ್ಯಾಭೇದಕರಣಪೂರ್ವಕಮ್ “ ಅವಿದ್ಯಾಯಾ ಮನ್ತರೇ ವರ್ತಮಾನಾಃ ” (೧-೨-೮) ಇತ್ಯಾದಿನಾ ತಥಾ ಪರಪ್ರಾಪ್ತಿಸಾಧನಂ ಸರ್ವ ಸಾಧನಸಾಧ್ಯವಿಷಯವೈರಾಗ್ಯಪೂರ್ವಕಂ ಗುರುಪ್ರಸಾದಲಭ್ಯಾಂ ಬ್ರಹ್ಮವಿದ್ಯಾಮ್ ಆಹ “ ಪರೀಕ್ಷ್ಯ ಲೋಕಾನ್ ” (೧-೨-೧೨) ಇತ್ಯಾದಿನಾ ||

(ಭಾಷ್ಯಾರ್ಥ)

ಪ್ರಯೋಜನಕ್ಕೂ ವಿದ್ಯೆಗೂ ಸಾಧ್ಯಸಾಧನ ಎಂಬ⁴ (ರೂಪದ) ಸಂಬಂಧ (ವಿದೆಯೆಂಬುದನ್ನು) ಮುಂದೆ “ ಹೃದಯದ ಗಂಟು ಭಿನ್ನವಾಗುತ್ತದೆ ” (೨-೨-೮) ಎಂದು ಮುಂತಾದ (ವಾಕ್ಯ) ದಿಂದ (ಶ್ರುತಿಯು) ಹೇಳುವದು. ಇಲ್ಲಿಯೂ ಪರ, ಅಪರ-ಎಂದು ವಿದ್ಯೆಯನ್ನು (ಎರಡು) ಬಗೆಯಾಗಿ ವಿಂಗಡಿಸಿದ ಬಳಿಕ “ ಅವಿದ್ಯೆಯ ನಡುವೆ ಇರುವವರಾಗಿ ” (೧-೨-೮) ಎಂದು ಮುಂತಾಗಿರುವ (ವಾಕ್ಯ)ದಿಂದ ಬರಿಯ ವಿಧಿ, ನಿಷೇಧ-ಇವುಗಳನ್ನು ಮಾತ್ರ ತಾತ್ಪರ್ಯದಿಂದ ಹೇಳುವ ಅಪರ⁵ (ಕಡಿಮೆಯದು) ಎಂಬ ಶಬ್ದದಿಂದ ಕರೆಯಲ್ಪಡುವ ಋಗ್ವೇದಾದಿರೂಪವಾದ ವಿದ್ಯೆಯು ಸಂಸಾರಕ್ಕೆ ಕಾರಣವಾಗಿರುವ ಅವಿದ್ಯೆಯೇ ಮುಂತಾದ⁶ ದೋಷವನ್ನು

1. ವಿದ್ಯೆಯನ್ನು ಹೊಗಳುವದೇಕೆ ? ಎಂದರೆ ಅದರಲ್ಲಿ ರುಚಿ ಹತ್ತಿಸುವದಕ್ಕೆ.

2. ವಿದ್ಯೆಯನ್ನು ಸಂಪಾದಿಸಬೇಕೆಂದು ಮುಮುಕ್ಷುಗಳು ಹವಣಿಸುವರು.

3. “ ಪರಾಪರವಿದ್ಯಾ ” ಎಂಬ ಅ|| ಪಾಠಕ್ಕಿಂತ ಈ ಕಾ|| ವಾ|| ಪಾಠವು ಮೇಲು.

4. ವಿದ್ಯೆಯು ಸಾಧನ, ಮುಕ್ತಿಯು ಸಾಧ್ಯ. ಮುಕ್ತಿಯು ನಮ್ಮ ಸ್ವರೂಪವೇ ಆಗಿದ್ದರೂ ವಿದ್ಯೆಯಿಂದ ಅದು ಹೊಸದಾಗಿ ದೊರೆತಂತೆ ಆಗುವದು. ಆದ್ದರಿಂದ ಅದನ್ನು ಸಾಧ್ಯವೆಂದು ಉಪಚಾರಕ್ಕೆ ಕರೆದಿದೆ. ಕರ್ಮ, ಉಪಾಸನೆ ಇವುಗಳ ಫಲದಂತೆ ಮುಖ್ಯಾರ್ಥದಲ್ಲಿ ಅದು ಸಾಧ್ಯವೆಂದು ತಿಳಿಯಬಾರದು.

5. ಮಂತ್ರಬ್ರಾಹ್ಮಣ ಭಾಗವು ಅಪರವಿದ್ಯೆಯು ; ಅದು ವಿಧಿನಿಷೇಧಗಳನ್ನು ಮಾತ್ರ ಹೇಳುವದು. ಅತ್ಮಜ್ಞಾನವನ್ನು ಹೇಳುವದಿಲ್ಲ. ಕ. ಭಾ. ಭಾ. ೩೨.

6. ಅವಿದ್ಯೆ, ಕಾಮ, ಕರ್ಮ ಎಂಬ ದೋಷಗಳನ್ನು.

ನಿವಾರಿಸಲಾರದೆಂದು (ಶ್ರುತಿಯು) ತಾನೇ ಹೇಳಿ ಆಮೇಲೆ¹ ಉತ್ತಮವಾದ (ಬ್ರಹ್ಮವನ್ನು) ಪಡೆಯುವದಕ್ಕೆ ಸಾಧನವಾಗಿರುವ, ಎಲ್ಲಾ (ಬಗೆಯ) ಸಾಧನಸಾಧ್ಯಗಳಲ್ಲಿಯೂ² ವೈರಾಗ್ಯವನ್ನು ಹೊಂದಿ ಗುರುಪ್ರಸಾದದಿಂದ (ಲೇ) ಪಡೆಯತಕ್ಕದ್ದಾಗಿರುವ, ಬ್ರಹ್ಮವಿದ್ಯೆಯನ್ನು “(ಕರ್ಮಗಳಿಂದ ಆಗಿರುವ) ಲೋಕಗಳನ್ನು ಪರೀಕ್ಷೆಮಾಡಿ” (೧-೨-೧೨) ಎಂದು ಮುಂತಾದ (ವಾಕ್ಯ)ದಿಂದ ಹೇಳಿರುತ್ತದೆ.

(ಭಾಷ್ಯ)

೩. ಪ್ರಯೋಜನಂ ಚ ಅಸಕೃತ್ ಬ್ರವೀತಿ “ಬ್ರಹ್ಮವೇದ ಬ್ರಹ್ಮೈವ ಭವತಿ” (೩-೨-೯) ಇತಿ | “ಪರಾವ್ಯತಾಃ ಪರಿಮುಚ್ಯಂತಿ ಸರ್ವೇ” (೩-೨-೬) ಇತಿ ಚ ||

(ಭಾಷ್ಯಾರ್ಥ)

ಮತ್ತು (ಈ ವಿದ್ಯೆಯು) ಪ್ರಯೋಜನವನ್ನು “ಬ್ರಹ್ಮವನ್ನು (ಯಾವಾತನು) ಅರಿತುಕೊಳ್ಳುವನೋ (ಅವನು) ಬ್ರಹ್ಮವೇ ಆಗುವನು” (೩-೨-೯) ಎಂದೂ “ಎಲ್ಲರೂ ಹೆಚ್ಚಿನ ಅವ್ಯತರಾಗಿ ಎಲ್ಲಾವಿಧದಿಂದ ಮುಕ್ತರಾಗುವರು” (೩-೨-೬) ಎಂದೂ ಮತ್ತೆ ಮತ್ತೆ (ಶ್ರುತಿ) ಹೇಳುತ್ತದೆ.

ಬರಿಯ ವಿದ್ಯೆಯೇ ಮುಕ್ತಿಗೆ ಸಾಧನ

(ಭಾಷ್ಯ)

೪. ಜ್ಞಾನಮಾತ್ರೇ ಯದ್ಯಪಿ ಸರ್ವಾಶ್ರಮಿಣಾಮ್ ಅಧಿಕಾರಃ, ತಥಾಪಿ ಸಂನ್ಯಾಸನಿಷ್ಠೈವ ಬ್ರಹ್ಮವಿದ್ಯಾ ಮೋಕ್ಷಸಾಧನಮ್ ನ ಕರ್ಮಸಹಿತಾ ಇತಿ “ಭೈಕ್ಷಚರ್ಯಾಂ ಚರಂತಃ” (೧-೨-೧೧), “ಸಂನ್ಯಾಸಯೋಗಾತ್” (೩-೨-೬) ಇತಿ ಚ ಬ್ರುವನ್ ದರ್ಶಯತಿ ||

(ಭಾಷ್ಯಾರ್ಥ)

ಬರಿಯ ಜ್ಞಾನಕ್ಕೆ ಎಲ್ಲಾ ಆಶ್ರಮದವರೂ ತಕ್ಕವರಾದರೂ³ ಸಂನ್ಯಾಸದಲ್ಲಿ ನಿಂತಿರುವ ಬ್ರಹ್ಮವಿದ್ಯೆಯೇ ಮೋಕ್ಷಕ್ಕೆ ಸಾಧನವು, ಕರ್ಮಸಹಿತವಾಗಿದ್ದು (ಸಾಧನ) ವಾಗುವದಿಲ್ಲ. ಎಂಬುದನ್ನು “ಭೈಕ್ಷಚರ್ಯವನ್ನು ಮಾಡುವವರಾಗಿ” (ಎಂದೂ)

1. ತಥಾ ಎಂಬ ಮಾತು ಮೂಲದಲ್ಲಿ ಹೆಚ್ಚು.

2. ಪುತ್ರ, ಕರ್ಮ, ಉಪಾಸನೆ- ಇವು ಸಾಧನಗಳು ; ಮನುಷ್ಯಲೋಕ, ಪಿತೃಲೋಕ, ದೇವಲೋಕ- ಇವು ಸಾಧ್ಯಗಳು. ‘ಸಾಧನಸಾಧ್ಯ’ ಎಂಬ ಮಾತು ಭಾಷ್ಯದಲ್ಲಿ ಬರುವದು ಕಡಿಮೆ ; ‘ಸಾಧ್ಯಸಾಧನ’ ಎಂಬ ರೂಪದಲ್ಲಿ ಈ ಶಬ್ದವು ಪ್ರಸ್ಥಾನತ್ರಯದಲ್ಲಿ ಬಹುಕಡೆಗಳಲ್ಲಿ ಕಂಡುಬರುತ್ತದೆ. ಈ. ಭಾ. ಭಾ. ೧೯, ಕೇ. ಭಾ. ಭಾ. ೩, ಕ. ಭಾ. ೩೨- ಇವುಗಳನ್ನು ನೋಡಿ.

3. ಆಶ್ರಮಿಗಳೆಲ್ಲರಿಗೂ ಜ್ಞಾನದಲ್ಲಿ ಅಧಿಕಾರವುಂಟು. ತೈ. ಭಾ. ಶೀಕ್ಷಾ ವಲ್ಲಿಯ ಕೊನೆಯ ವಾಕ್ಯವನ್ನು ನೋಡಿ.

(೧-೨-೧೧), “ ಸಂನ್ಯಾಸಯೋಗದಿಂದ (ಶುದ್ಧಸತ್ತ್ವರಾದವರು) ” (೩-೨-೬) ಎಂದೂ ಹೇಳಿ ತಿಳಿಸಿಕೊಟ್ಟಿರುತ್ತದೆ.¹

(ಭಾಷ್ಯ)

೫. ವಿದ್ಯಾಕರ್ಮವಿರೋಧಾಚ್ಚ | ನ ಹಿ ಬ್ರಹ್ಮಾತ್ಮೈಕತ್ವದರ್ಶನೇನ ಸಹ ಕರ್ಮ ಸ್ವಷ್ಟೇಽಪಿ ಸಂಪಾದಯಿತುಂ ಶಕ್ಯಮ್ | ವಿದ್ಯಾಯಾಃ ಕಾಲವಿಶೇಷಾ ಭಾವಾತ್ ಅನಿಯತನಿಮಿತ್ತತ್ವಾತ್ ಕಾಲಸಂಕ್ಷೋಚಾನುಪಪತ್ತಿಃ | ಯತ್ತು ಗೃಹ ಸ್ಥೇಸು ಬ್ರಹ್ಮವಿದ್ಯಾಸಂಪ್ರದಾಯಕರ್ತೃತ್ವಾದಿಜ್ಞಮ್, ನ ತತ್ ಸ್ಥಿತಂ ನ್ಯಾಯಂ ಬಾಧಿತುಮುತ್ಸಹತೇ | ನ ಹಿ ವಿಧಿಶತೇನಾಪಿ ತಮಃಪ್ರಕಾಶಯೋರೇಕತ್ರ ಸದ್ಭಾವಃ ಶಕ್ಯತೇ ಕರ್ತುಮ್, ಕಿಮುತ ಲಿಜ್ಞೈಃ ಕೇವಲೈಃ ಇತಿ ||

(ಭಾಷ್ಯಾರ್ಥ)

ವಿದ್ಯೆ, ಕರ್ಮ-ಇವುಗಳಿಗೆ (ಒಂದಕ್ಕೊಂದಕ್ಕೆ) ವಿರೋಧವಿರುವದರಿಂದಲೂ,² (ಜ್ಞಾನವು ಕರ್ಮಸಹಿತವಾಗಿಯೇ ಮೋಕ್ಷಸಾಧನವೆಂಬುದು ಸರಿಯಾಗುವದಿಲ್ಲ.) ಬ್ರಹ್ಮರೂಪನಾದ ಆತ್ಮನು ಒಬ್ಬನೇ ಎಂದು ಕಂಡುಕೊಂಡಿರುವ (ಜ್ಞಾನ)ದೊಡನೆ ಕರ್ಮವನ್ನೂ ಸೇರಿಸಿ (ಅನುಷ್ಠಾನ) ಮಾಡುವದೆಂಬುದು ಕನಸಿನಲ್ಲಿಯೂ ಆಗುವ ಹಾಗಿಲ್ಲವಷ್ಟೆ.³ ವಿದ್ಯೆಗೆ (ಇಂಥದೊಂದು) ಕಾಲವೆಂಬ ವಿಶೇಷವಿಲ್ಲವಾದ್ದರಿಂದಲೂ (ಅದು ಯಾವದಾದರೊಂದು) ಗೊತ್ತಾದ ನಿಮಿತ್ತದಿಂದ ಆಗತಕ್ಕದ್ದಲ್ಲವಾದ್ದರಿಂದಲೂ ಇದಕ್ಕೆ ಕಾಲಸಂಕ್ಷೋಚವು⁴ ಹೊಂದುವದಿಲ್ಲ. ಗೃಹಸ್ಥರು ಬ್ರಹ್ಮವಿದ್ಯಾಸಂಪ್ರದಾಯ

1. ಸಂನ್ಯಾಸವು ಜ್ಞಾನಪರಿಪಾಕಕ್ಕೆ ಅವಶ್ಯವಾಗುತ್ತದೆ. ಗೀ. ಭಾ. ೧೮-೫೫, ಸೂ. ಭಾ. ೩-೪-೨೦.

2. ಹಿಂದೆ ವಾಕ್ಯವನ್ನು ಹೇಳಿತ್ತು. ಈಗ ಯುಕ್ತಿಯನ್ನು ಹೇಳಿರುತ್ತದೆ. ನ್ಯಾಯೋಪಬಂಹಿತಶ್ರುತಿಯ ಬಲದಿಂದ ವಿದ್ಯೆಯು ಸ್ವತಂತ್ರವಾಗಿ ಮುಕ್ತಿಸಾಧನವೆಂದು ನಿರ್ಣಯಿಸಬೇಕು ಎಂದು ಭಾವ. ಜ್ಞಾನಕರ್ಮಗಳ ಸಮುಚ್ಚಯವೇ ಮೋಕ್ಷಸಾಧನವೆಂಬ ವಾದಿಗಳ ಮತವು ಯುಕ್ತಿಯಿರುದ್ಧ.

3. ಎಚ್ಚರದಲ್ಲಿ ಮಾಡಲಾಗದ ಎಷ್ಟೋ ಕೆಲಸಗಳನ್ನು ಕನಸಿನಲ್ಲಿ ನಾವು ಮಾಡುವೆವು; ಆದರೆ ಅಕರ್ತೃವಾದ ಬ್ರಹ್ಮವು ನಾನು ಎಂಬ ಜ್ಞಾನದೊಡನೆ ಕರ್ತೃತ್ವಬುದ್ಧಿಯನ್ನು ಮಾತ್ರ ಅಲ್ಲಿಯೂ ಕೂಡಿಸುವದಕ್ಕೆ ಆಗುವಹಾಗಿಲ್ಲ.

4. ಈ ಜ್ಞಾನವು ಘಟಜ್ಞಾನಾದಿಗಳಂತೆ ಆಗಿಹೋಗುವದಿಲ್ಲ. ಏಕೆಂದರೆ ಇದರ ವಿಸಯವಾದ ಆತ್ಮನು ನಿತ್ಯನು ಮತ್ತು ಇದರ ಸ್ವರೂಪವೇ ಆತ್ಮನು.

ಕರ್ತರಾಗಿದ್ದದ್ದು ಮುಂತಾದ ಲಿಂಗ¹ವಿದೆಯಲ್ಲ, ಅದೋ ಎಂದರೆ (ಅದು) ಇಲ್ಲಿ ನಿಶ್ಚಿತವಾಗಿರುವ ಯುಕ್ತಿಯನ್ನು ಬಾಧಿಸಲಾರದು. ನೂರುವಿಧಗಳಿಂದಲೂ, ಕತ್ತಲೆ ಬೆಳಕುಗಳನ್ನು ಒಂದೇ ಕಡೆಯಲ್ಲಿರುವಂತೆ ಮಾಡುವದಾಗಲಾರದು²; ಹೀಗಿರುವಲ್ಲಿ ಬರಿಯ ಲಿಂಗಗಳಿಂದ (ಆಗಲಾರದೆಂಬುದನ್ನು) ಹೇಳತಕ್ಕದ್ದೇನಿದೆ?³

ಉಪಸಂಹಾರ

(ಭಾಷ್ಯ)

೬. ಏವಮ್ ಉಕ್ತಸಂಬಂಧಪ್ರಯೋಜನಾಯಾ ಉಪನಿಷದಃ ಅಲ್ಪಾಕ್ಷರಂ ಗ್ರಂಥವಿವರಣಂ ಆರಭ್ಯತೇ | ಯೇ ಇಮಾಂ ಬ್ರಹ್ಮವಿದ್ಯಾಮ್ ಉಪಯಂತಿ ಆತ್ಮಭಾವೇನ ಶ್ರದ್ಧಾಭಕ್ತಿಪುರಃಸರಾಃ ಸಂತಃ ತೇಷಾಂ ಗರ್ಭಜನ್ಮಜರಾರೋಗಾದ್ಯನರ್ಥಪೂಗಂ ನಿಶಾತಯತಿ, ಪರಂ ವಾ ಬ್ರಹ್ಮ ಗಮಯತಿ, ಅವಿದ್ಯಾದಿಸಂಸಾರಕಾರಣಂ ಚ ಅತ್ಯಂತಮ್ ಅವಸಾದಯತಿ ವಿನಾಶಯತಿ ಇತಿ ಉಪನಿಷತ್ | ಉಪನಿಪೂರ್ವಸ್ಯ ಸದೇಃ ಏವಮರ್ಥಸ್ತುರಣಾತ್ ||

(ಭಾಷ್ಯಾರ್ಥ)

ಹೀಗೆ (ಈ) ಉಪನಿಷತ್ತಿಗೆ⁴ (ಮೇಲೆ) ಹೇಳಿದ(ಂತೆ) ಸಂಬಂಧಪ್ರಯೋಜನಗಳು ಇರುವದರಿಂದ ಇದನ್ನು ಅಲ್ಪಾಕ್ಷರಗಳಿಂದ ಗ್ರಂಥವಿವರಣೆಯನ್ನು (ಮಾಡುವದಕ್ಕೆ) ಪ್ರಾರಂಭಿಸಿರುತ್ತದೆ.

1. ಶೌನಕನೇ ಮೊದಲಾದ ಗೃಹಸ್ಥರು ಈ ವಿದ್ಯೆಯನ್ನು ಕುರಿತು ವಿಚಾರಮಾಡಿದರೆಂದು ಈ ಉಪನಿಷತ್ತಿನಲ್ಲಿ ಹೇಳಿದೆ. ಇದರಂತೆ ಜನಕಾದಿಗಳು ಜ್ಞಾನವನ್ನು ಬೇರೆಯವರಿಗೆ ಹೇಳಿಕೊಟ್ಟರೆಂದು ಭಾರತಾದಿಗಳಲ್ಲಿದೆ. ಇದರಿಂದ ಗೃಹಸ್ಥರ ಕರ್ಮವೂ ಜ್ಞಾನದೊಡನೆ ಇದ್ದಿತೆಂದು ತೋರುತ್ತದೆ. ಇದು ಲಿಂಗವು, ಗುರುತು.

2. ಜ್ಞಾನಕರ್ಮಗಳೆರಡನ್ನೂ ಸೇರಿಸಿಕೊಳ್ಳಬೇಕು ಎಂದು ವೇದವು ವಿಧಿಸಿದ್ದರೂ ಅಗುತ್ತಿರಲಿಲ್ಲ. ಏಕೆಂದರೆ ಈ ಸಮುಚ್ಚಯವೇ ಅಸಾಧ್ಯ.

3. ಗೃಹಸ್ಥರು ಜ್ಞಾನಕರ್ತೃಗಳಾಗಿದ್ದಂತೆ ಲಿಂಗಗಳಿಂದ ತೋರಿದರೂ ಅವರು ನಿಜವಾಗಿ ಜ್ಞಾನಿಗಳಾಗಿದ್ದರೆಂದೂ, ಅವರ ಕರ್ಮವು ನಿಜವಾಗಿ ಕರ್ಮವಲ್ಲವೆಂದೂ ಭಾವಿಸಬೇಕು.

4. ಬ್ರಹ್ಮವಿದ್ಯೆಗೆ ಸಂಪ್ರದಾಯಕರ್ತೃಸಂಬಂಧ, ಮುಕ್ತಿ ಎಂಬ ಸಾಧ್ಯದ ಸಂಬಂಧ-ಎಂಬ ಎರಡು ಸಂಬಂಧಗಳನ್ನೂ ಮುಕ್ತಿ ಎಂಬ ಪ್ರಯೋಜನವನ್ನೂ ಹೇಳಿದ್ದಾಯಿತು. ಆ ವಿದ್ಯೆಯನ್ನು ತಿಳಿಸುವ ಈ ಉಪನಿಷತ್ತಿಗೂ ಸಂಬಂಧಪ್ರಯೋಜನಗಳಿವೆ ಎಂಬುದು ಸ್ಪಷ್ಟವು.

ಯಾರು ಶ್ರದ್ಧಾಭಕ್ತಿಗಳಿಂದ ಕೂಡಿದವರಾಗಿ ಈ ಬ್ರಹ್ಮವಿದ್ಯೆಯನ್ನು 'ಉಪಯನ್ತಿ' ಬಳಸಾರುವರೋ ಎಂದರೆ (ಈ ಬ್ರಹ್ಮವು) ತಾವೇ ಎಂಬ ಭಾವನೆಯಿಂದ (ಮನಗಾಣುವರೋ¹) ಅವರ ಗರ್ಭ(ವಾಸ), ಹುಟ್ಟುವದು, ಮುಪ್ಪು, ರೋಗಗಳು-ಇವೇ ಮುಂತಾದ ಅನರ್ಥಸಮೂಹವನ್ನು ಕತ್ತರಿಸುತ್ತದೆ; ಅಥವಾ (ಅಂಥವರನ್ನು) ಪರಬ್ರಹ್ಮವನ್ನು 'ಗಮಯತಿ' ಮುಟ್ಟಿಸುತ್ತದೆ; ಅವಿದ್ಯೆಯೇ ಮುಂತಾದ ಸಂಸಾರಕಾರಣವನ್ನು ಅತ್ಯಂತವಾಗಿ "ಅವಸಾದಯತಿ" ಹಾಳು ಮಾಡುತ್ತದೆ. ಆದ್ದರಿಂದ (ಇದಕ್ಕೆ) ಉಪನಿಷತ್ತು ಎಂದು ಹೆಸರು. ಏಕೆಂದರೆ 'ಉಪ' 'ನಿ' ಎಂಬ (ಉಪಸರ್ಗಗಳಿಂದ) ಕೂಡಿದ 'ಸದ್' (ಧಾತು)ವಿಗೆ ಈ ಅರ್ಥವೆಂದು ವ್ಯಾಕರಣಶ್ರುತಿಯಲ್ಲಿ ಹೇಳಿದೆ.²



1. ಉಪನಿಷತ್ ಎಂಬಲ್ಲಿ ಉಪ ಎಂಬ ಉಪಸರ್ಗಕ್ಕೆ ಉಪಯನ್ತಿ, ಅತ್ಮಭಾವೇನ ಗಚ್ಛನ್ತಿ ಎಂದು ವಿವರಿಸಿದೆ. ಬ್ರಹ್ಮವು ನಮ್ಮ ಅತ್ಮನೇ ಎಂಬ ಸಾಕ್ಷಾತ್ಕಾರವನ್ನು ಪಡೆದವರಿಗೆ ಇಲ್ಲಿ ಹೇಳಿರುವ ಫಲವು ಆಗುತ್ತದೆ.

2. ಸದ್ಲ್ಯಾಃ-ವಿಶರಣಗತ್ಯವಸಾದನೇಷು ಎಂದು ವ್ಯಾಕರಣದಲ್ಲಿ ಸದ್ ಧಾತುವಿಗೆ ಅರ್ಥವನ್ನು ಹೇಳಿದೆ. ಅಲ್ಲಿ ಹೇಳಿರುವ ಮೂರು ಅರ್ಥವೂ ಬ್ರಹ್ಮವಿದ್ಯೆಗೆ ಒಪ್ಪುತ್ತದೆ. ಆದ್ದರಿಂದ ವಿದ್ಯೆಯು ಉಪನಿಷತ್ತು. ಆ ವಿದ್ಯೆಯನ್ನು ತಿಳಿಸುವ ಗ್ರಂಥವನ್ನೂ ಉಪಚಾರ ದಿಂದ ಉಪನಿಷತ್ತು ಎನ್ನುತ್ತಾರೆ. ಕ. ಭಾ. ಭಾ. ೨, ೩ ಇವನ್ನು ನೋಡಿರಿ.

ಒಂದನೆಯ ಮುಂಡಕ—ಒಂದನೆಯ ಖಂಡ

ವಿದ್ಯಾಸಂಪ್ರದಾಯಕರ್ತ್ರಗಳ ಪರಂಪರೆ

ಬ್ರಹ್ಮಾ ದೇವಾನಾಂ ಪ್ರಥಮಃ ಸಂಬಭೂವ
 ನಿಶ್ಚಸ್ಯ ಕರ್ತಾ ಭುವನಸ್ಯ ಗೋಪ್ತಾ |
 ಸ ಬ್ರಹ್ಮವಿದ್ಯಾಂ ಸರ್ವವಿದ್ಯಾಪ್ರತಿಷ್ಠಾ-
 ಮಥರ್ವಾಯ ಜ್ಯೇಷ್ಠಪುತ್ರಾಯ ಸ್ವಾಹ

|| ೧ ||

೧. ಬ್ರಹ್ಮನು ದೇವತೆಗಳಿಗೆ ಮೊದಲನೆಯವನಾಗಿ, ವಿಶ್ವಕ್ಕೆ ಕರ್ತನಾಗಿ, ಭುವನಕ್ಕೆ ಗೋಪ್ತನಾಗಿ ಉಂಟಾದನು. ಆತನು ಎಲ್ಲಾ ವಿದ್ಯೆಗಳಿಗೂ ಪ್ರತಿಷ್ಠೆಯಾಗಿರುವ ಬ್ರಹ್ಮವಿದ್ಯೆಯನ್ನು ಅರ್ಥವನೆಂಬ ಹಿರಿಯ ಮಗನಿಗೆ ಹೇಳಿಕೊಟ್ಟನು.

(ಭಾಷ್ಯ)

೨. ಬ್ರಹ್ಮಾ ಪರಿವೃಥಃ ಮಹಾನ್ ಧರ್ಮಜ್ಞಾನವೈರಾಗ್ಯೈಶ್ಚೈರ್ಮೈಃ ಸರ್ವಾನನ್ಯಾನ್ ಅತಿಶೇತೇ ಇತಿ | ದೇವಾನಾಂ ದ್ರೋತನವತಾಮ್ ಇನ್ದ್ರಾದೀನಾಂ ಪ್ರಥಮಃ ಗುಣೈಃ ಪ್ರಧಾನಃ ಸನ್ | ಪ್ರಥಮಃ ಅಗ್ರೇ ವಾ | ಸಂಬಭೂವ ಅಭಿವ್ಯಕ್ತಃ ಸಮ್ಯಕ್ ಸ್ವಾತಂತ್ರ್ಯೇಣ ಇತಿ ಅಭಿಪ್ರಾಯಃ | ನ ತಥಾ ಯಥಾ ಧರ್ಮಾಧರ್ಮವಶಾತ್ ಸಂಸಾರಿಣೋಽಸ್ಯೇ ಜಾಯಂತೇ | “ಯೋಽಸಾವತೀನ್ದ್ರಿಯೋಽಗ್ರಾಹ್ಯಃ |” (ಮನು ೧-೨) ಇತ್ಯಾದಿಸ್ತುತೇಃ | ನಿಶ್ಚಸ್ಯ ಸರ್ವಸ್ಯ ಜಗತಃ ಕರ್ತಾ ಉತ್ಪಾದಯಿತಾ | ಭುವನಸ್ಯ ಉತ್ಪನ್ನಸ್ಯ ಗೋಪ್ತಾ ಪಾಲಯಿತಾ ಇತಿ ವಿಶೇಷಣಂ ಬ್ರಹ್ಮಣೋ ವಿದ್ಯಾಸ್ತುತಯೇ ||

(ಭಾಷ್ಯಾರ್ಥ)

ಬ್ರಹ್ಮನು ಎಂದರೆ (ಎಲ್ಲರಿಗೂ) ಹಿರಿಯವನು, ಧರ್ಮ, ಜ್ಞಾನ, ವೈರಾಗ್ಯ, ಐಶ್ವರ್ಯ-ಇವುಗಳಲ್ಲಿ ಮಿಕ್ಕೈಲ್ಲರನ್ನೂ ಮೀರಿರುತ್ತಾನಾದ್ದರಿಂದ ದೊಡ್ಡವನು. ದೇವತೆಗಳಿಗೆ ಎಂದರೆ ಪ್ರಕಾಶವುಳ್ಳ ಇಂದ್ರಾದಿಗಳಲ್ಲಿ ಮೊದಲನೆಯವನಾಗಿ ಎಂದರೆ ಗುಣಗಳಿಂದ ಮುಖ್ಯನಾಗಿ; ಅಥವಾ ಮೊದಲನೆಯವನಾಗಿ ಮುಂಚಿತವಾಗಿ ಉಂಟಾದನು, ಹೊರತೋರಿಕೊಂಡನು. (ಸಂಬಭೂವ ಎಂಬಲ್ಲಿ ಸಮ್ ಎಂದರೆ) ಚೆನ್ನಾಗಿ, ಸ್ವಾತಂತ್ರ್ಯದಿಂದ ಎಂದು ಅಭಿಪ್ರಾಯ; ಹೇಗೆ ಮಿಕ್ಕ ಸಂಸಾರಿಗಳು ಧರ್ಮ

ಅಧರ್ಮ-ಇವುಗಳಿಗೆ ವಶರಾಗಿ ಹುಟ್ಟುವರೋ ಹಾಗಲ್ಲ.¹ ಇದಕ್ಕೆ “ಇಂದ್ರಿಯಗಳನ್ನು ಮೀರಿ, (ಕರ್ಮೇಂದ್ರಿಯ)ಗಳಿಂದ ಹಿಡಿಯುವದಕ್ಕೆ ಬರದವನಾದ ಯಾವ ಈತನು ಇದಾನಲ್ಲ” (ಮನು. ೧-೭) ಎಂಬ ಸ್ತೂತಿಯು² ಪ್ರಮಾಣವು. ವಿಶ್ವಕ್ಕೆ ಎಂದರೆ ಜಗತ್ತೆಲ್ಲಕ್ಕೂ ಕರ್ತನಾಗಿ, (ಎಲ್ಲವನ್ನೂ) ಉಂಟುಮಾಡುವವನಾಗಿ-ಹುಟ್ಟಿದ ಭುವನಕ್ಕೆ ಗೋಪ್ತನಾಗಿ ಎಂದರೆ (ಅದನ್ನು) ಕಾಪಾಡುವವನಾಗಿ ಎಂದು ಬ್ರಹ್ಮನಿಗೆ (ಎರಡು) ವಿಶೇಷಣವನ್ನು ಕೊಟ್ಟಿರುವುದು ವಿದ್ಯೆಯನ್ನು ಹೊಗಳುವದಕ್ಕೆ.

(ಭಾಷ್ಯ)

೮. ಸಃ ಏವಂ ಪ್ರಖ್ಯಾತಮಹತ್ತೋಽ ಬ್ರಹ್ಮಾ ಬ್ರಹ್ಮವಿದ್ಯಾಂ ಬ್ರಹ್ಮಣಃ ಪರಮಾತ್ಮನಃ ವಿದ್ಯಾಂ ಬ್ರಹ್ಮವಿದ್ಯಾಮ್ | “ಯೇನಾಕ್ಷರಂ ಪುರುಷಂ ವೇದ ಸತ್ಯಮ್” (೧-೨-೧೩) ಇತಿ ವಿಶೇಷಣಾತ್ ಪರಮಾತ್ಮವಿಷಯಾ ಹಿ ಸಾ | ಬ್ರಹ್ಮಣಾ ವಾ ಅಗ್ರಜೇನ ಉಕ್ತಾ ಇತಿ ಬ್ರಹ್ಮವಿದ್ಯಾ | ತಾಂ ಸರ್ವವಿದ್ಯಾಪ್ರತಿಷ್ಠಾಂ ಸರ್ವವಿದ್ಯಾಭಿವ್ಯಕ್ತಿಹೇತುತ್ವಾತ್ ಸರ್ವವಿದ್ಯಾಶ್ರಯಾಮ್ ಇತ್ಯರ್ಥಃ | ಸರ್ವವಿದ್ಯಾ ವೇದ್ಯಂ. ವಾ ವಸ್ತು ಅನಯೈವ ವಿಜ್ಞಾಯತೇ ಇತಿ | “ಯೇನಾಶ್ರುತಂ ಶ್ರುತಂ ಭವತ್ಯಮತಂ ಮತಮವಿಜ್ಞಾತಂ ವಿಜ್ಞಾತಮ್” (ಭಾ. ೬-೧-೩) ಇತಿ ಶ್ರುತೇಃ | ಸರ್ವವಿದ್ಯಾಪ್ರತಿಷ್ಠಾಮ್ ಇತಿ ಚ ಸ್ತೌತಿ ವಿದ್ಯಾಂ | ಅಧರ್ವಾಯ ಜ್ಯೇಷ್ಠ ಪುತ್ರಾಯ ಪ್ರಾಹ | ಜ್ಯೇಷ್ಠಶ್ಚ ಅಸೌ ಪುತ್ರಶ್ಚ | ಅನೇಕೇಷು ಬ್ರಹ್ಮಣಃ ಸೃಷ್ಟಿಪ್ರಕಾರೇಷು ಅನ್ಯತಮಸ್ಯ ಸೃಷ್ಟಿಪ್ರಕಾರಸ್ಯ ಪುಮುಖೇ ಪೂರ್ವಮ್ ಅಧರ್ವಾ ಸೃಷ್ಟಃ ಇತಿ ಜ್ಯೇಷ್ಠಃ | ತಸ್ಮೈ ಜ್ಯೇಷ್ಠ ಪುತ್ರಾಯ ಪ್ರಾಹ ಉಕ್ತವಾನ್ ||

(ಭಾಷ್ಯಾರ್ಥ)

ಹೀಗೆ ಪ್ರಸಿದ್ಧವಾದ ಮಹಿಮೆಯುಳ್ಳ ಆ ಬ್ರಹ್ಮನು ಬ್ರಹ್ಮವಿದ್ಯೆಯನ್ನು - ಬ್ರಹ್ಮದ ಎಂದರೆ ಪರಮಾತ್ಮನ ವಿಷಯವಾದ ವಿದ್ಯೆಯಾದ್ದರಿಂದ (ಇದಕ್ಕೆ) **ಬ್ರಹ್ಮವಿದ್ಯೆ** (ಎಂದು ಹೆಸರು) “ಯಾವದರಿಂದ ಸತ್ಯವಾದ ಅಕ್ಷರನಾದ ಪುರುಷ

1. ತಂದೆತಾಯಿಗಳ ಶುಕ್ಲಶೋಣಿತಗಳ ಸಂಪರ್ಕವಾಗದೆಯೇ ಹುಟ್ಟಿದನು. ಹಿರಣ್ಯಗರ್ಭನು ಪರಮಾತ್ಮನೇ, ಸಂಸಾರಿಯೇ? ಎಂಬ ವಿಷಯಕ್ಕೆ ಬೃ. ಭಾ. ೧-೪-೬ ನ್ನು ನೋಡಿರಿ.

2. ಯೋಗಸಾವಿತೀಂದ್ರಿಯೋಗ್ರಾಹ್ಯಃ ಸೂಕ್ಷ್ಮೋಽವ್ಯಕ್ತಃ ಸನಾತನಃ |

ಸರ್ವಭೂತಮಯೋಗಚಿನ್ಮಯಃ ಸ ಏಷ ಸ್ವಯಮುದ್ಭವೌ ||

(ಇಂದ್ರಿಯಗಳನ್ನು ಮೀರಿ, ಕರ್ಮೇಂದ್ರಿಯಗಳಿಗೆ ಸಿಕ್ಕದೆ, ಸೂಕ್ಷ್ಮನಾಗಿ, ಅವ್ಯಕ್ತನಾಗಿ, ಎಂದೆಂದಿಗೂ ಇರುವ, ಸರ್ವಭೂತಸ್ವರೂಪನಾದ, ಹೀಗೆಂದು ಚಿಂತಿಸುವುದಕ್ಕೂ ಬರದ ಯಾವ ಈ ಹಿರಣ್ಯಗರ್ಭನುಂಟಲ್ಲ, ಆ ಈತನು ತಾನೇ ಉಂಟಾದನು) ಎಂಬುದು ಪೂರ್ಣವಾಕ್ಯ.

ನನ್ನು ತಿಳಿಯಬಹುದೋ (ಆ ಬ್ರಹ್ಮವಿದ್ಯೆಯನ್ನು ಹೇಳಿಕೊಡಬೇಕು)” (೧-೨-೧೩) ಎಂದು ವಿಶೇಷಣವನ್ನು ಹಾಕಿರುವುದರಿಂದ ಆ (ಬ್ರಹ್ಮವಿದ್ಯೆಯು) ಪರಮಾತ್ಮನ ವಿಷಯದ್ದೇ (ಎಂದು ನಿಶ್ಚಯವಾಗುತ್ತದೆ.) ಅಥವಾ (ಎಲ್ಲರಿಗಿಂತಲೂ) ಮೊದಲು ಹುಟ್ಟಿದ (ಹಿರಣ್ಯಗರ್ಭ) ಬ್ರಹ್ಮನು ಹೇಳಿದ್ದರಿಂದ ಅದು ಬ್ರಹ್ಮವಿದ್ಯೆ (ಎನಿಸುವದು)¹ (ಅದು) ಎಲ್ಲಾವಿದ್ಯೆಗಳಿಗೂ ಪ್ರತಿಷ್ಠೆಯಾಗಿರುತ್ತದೆ, ಏಕೆಂದರೆ ಎಲ್ಲಾ ವಿದ್ಯೆಗಳೂ ಕಾಣಿಸಿಕೊಳ್ಳುವದಕ್ಕೆ ಕಾರಣವಾಗಿರುತ್ತದೆ.² ಎಂದರೆ ಎಲ್ಲಾ ವಿದ್ಯೆಗಳಿಗೂ ಆಶ್ರಯ ವಾಗಿರುವ (ಬ್ರಹ್ಮವಿದ್ಯೆಯನ್ನು ಹೇಳಿದನು) ಎಂದರ್ಥ. ಅಥವಾ ಎಲ್ಲಾ ವಿದ್ಯೆಗಳಿಗೂ ವೇದ್ಯವಾಗಿರುವ ವಸ್ತು ಇದರಿಂದಲೇ ತಿಳಿಯಬರುತ್ತದೆ³ ಯಾದ್ದರಿಂದ (ಇದು ಸರ್ವವಿದ್ಯೆಗಳಿಗೂ ಪ್ರತಿಷ್ಠೆಯಾಗಿರುತ್ತದೆ ಎಂದಾದರೂ ವ್ಯಾಖ್ಯಾನಮಾಡಬಹುದು.) “ಯಾವದರಿಂದ ಅಶ್ರುತವಾದದ್ದನ್ನು ಕೇಳಿದಂತಾಗುವದೋ ಅವತವಾದದ್ದನ್ನು ಮನನಮಾಡಿದಂತೆ ಆಗುವದೋ ಅವಿಜ್ಞಾತವಾದದ್ದನ್ನು ಅರಿತಂತೆ ಆಗುವದೋ (ಅದನ್ನು ಕುರಿತು ಕೇಳಿದೆಯೆ?)” (ಛಾ. ೬-೧-೩) ಎಂಬ ಶ್ರುತಿಯ ಪ್ರಮಾಣದಿಂದ ಹೀಗೆಂದು ತಿಳಿಯಬೇಕು. “ಎಲ್ಲಾ ವಿದ್ಯೆಗಳಿಗೂ ಪ್ರತಿಷ್ಠೆಯಾಗಿರುತ್ತದೆ.” ಎಂದೂ⁴ ವಿದ್ಯೆಯನ್ನು (ಶ್ರುತಿ) ಹೊಗಳುತ್ತದೆ. (ಬ್ರಹ್ಮನು ಈ ವಿದ್ಯೆಯನ್ನು) ಹಿರಿಯ ಮಗನಾದ ಅಥರ್ವನಿಗೆ ಹೇಳಿಕೊಟ್ಟನು. ಅವನು ಜ್ಯೇಷ್ಠನೂ ಪುತ್ರನೂ ಆಗಿದ್ದನು. ಅನೇಕವಾಗಿರುವ ಬ್ರಹ್ಮನ ಸೃಷ್ಟಿಪ್ರಕಾರಗಳಲ್ಲಿ ಒಂದಾ ನೊಂದು ಸೃಷ್ಟಿಪ್ರಕಾರದಲ್ಲಿ ಮುಂಚೆ (ಎಲ್ಲರಿಗೂ) ಮೊದಲು ಅಥರ್ವನು ಸೃಷ್ಟನಾದ ನಾದ್ದರಿಂದ (ಅವನು) ಹಿರಿಯ (ಮಗನಾದನು.) ಆ ಹಿರಿಯ ಮಗನಿಗೆ (ಬ್ರಹ್ಮವಿದ್ಯೆ ಯನ್ನು) ಹೇಳಿಕೊಟ್ಟನು, ತಿಳಿಸಿಕೊಟ್ಟನು.

1. ಬ್ರಹ್ಮವನ್ನು ತಿಳಿಸುವ ವಿದ್ಯೆ ಅಥವಾ ಬ್ರಹ್ಮನು ಮಗನಿಗೆ ತಿಳಿಸಿದ ವಿದ್ಯೆ ಎಂಬ ವ್ಯತ್ಯಾಸದಿಂದ ಈ ವಿದ್ಯೆಗೆ ಬ್ರಹ್ಮವಿದ್ಯೆ ಎಂದು ಹೆಸರು ಬಂದಿದೆ.

2. ಬ್ರಹ್ಮವಿದ್ಯೆಗೆ ಉಪಕಾರಕವಾಗಿಯೇ ಎಲ್ಲಾ ವಿದ್ಯೆಗಳೂ ಉಂಟಾಗಿರುತ್ತವೆ. ಈ ವಿದ್ಯೆಯು ಎಲ್ಲಾ ವಿದ್ಯೆಗಳಿಗೂ ಆಸರೆಯನ್ನು ಕೊಡುತ್ತದೆ, ಏಕೆಂದರೆ ಅರಿಯಬೇಕಾದ ಬ್ರಹ್ಮವಸ್ತುವಿನ ಒಂದೊಂದಂಶವನ್ನು ಅವು ತಿಳಿಸುವವು.

3. ಬ್ರಹ್ಮವೊಂದೇ ನಿಜವಾಗಿ ವೇದ್ಯವು. ಅದನ್ನು ಅರಿತುಕೊಂಡರೆ ಎಲ್ಲವನ್ನೂ ಅರಿತಂತೆ ಆಗುವದು, ಏಕೆಂದರೆ ಎಲ್ಲವೂ ಬ್ರಹ್ಮದಲ್ಲಿಯೇ ಅಧ್ಯಸ್ತವಾಗಿರುತ್ತದೆ. ಅಜ್ಞಾನವು ಪೂರ್ಣವಾಗಿ ಹೋಗಬೇಕಾದರೆ ಬ್ರಹ್ಮವನ್ನೇ ಅರಿಯಬೇಕು. ಇತರ ವಿದ್ಯೆಗಳ ಜ್ಞೇಯ ವೆಂಬುದು ಬ್ರಹ್ಮದಲ್ಲಿ ಕಲ್ಪಿತವಾದ ಜ್ಞೇಯಾಭಾಸವಾದ್ದರಿಂದ ಇದನ್ನು ಅರಿತರೆ ಅರಿತುಕೊಳ್ಳಬೇಕಾದದ್ದು ಉಳಿಯುವಂತಿಲ್ಲ.

4. ಬ್ರಹ್ಮನ ಗುಣಗಳನ್ನು ಹೇಳಿ ವಿದ್ಯೆಯನ್ನು ಹೊಗಳುತ್ತಷ್ಟೆ; ಈಗ ವಿದ್ಯೆಯ ಸ್ವರೂಪವನ್ನು ತಿಳಿಸುವದರಿಂದಲೂ ಹೊಗಳಿದೆ ಎಂದು ಅರ್ಥ.

**ಅಥರ್ವಣೇ ಯಾಂ ಪ್ರವದೇತ ಬ್ರಹ್ಮಾ-
 ಥರ್ವಾ ತಾಂ ಪುರೋ ವಾಚಾಜ್ಞಿರೇ ಬ್ರಹ್ಮವಿದ್ಯಾಮ್ |
 ಸ ಭಾರದ್ವಾಜಾಯ ಸತ್ಯವಹಾಯ ಸ್ಪ್ರಾಹ
 ಭಾರದ್ವಾಜೋಽಜ್ಞಿರಸೇ ಪರಾವರಾಮ್** || ೨ ||

೨. ಅಥರ್ವನಿಗೆ ಬ್ರಹ್ಮನು ಯಾವ ಬ್ರಹ್ಮವಿದ್ಯೆಯನ್ನು ಹೇಳಿ ಕೊಟ್ಟನೋ ಅದನ್ನು ಅಥರ್ವನು ಪೂರ್ವದಲ್ಲಿ ಅಂಗಿರನಿಗೆ ಹೇಳಿಕೊಟ್ಟನು. ಆತನು ಭಾರದ್ವಾಜ ಸತ್ಯವಹನಿಗೆ ಹೇಳಿದನು. (ಅ) ಪರಾವರ (ವಿದ್ಯೆಯನ್ನು) ಭಾರದ್ವಾಜನು ಅಂಗಿರಸ್ಸಿಗೆ ಹೇಳಿದನು.

(ಭಾಷ್ಯ)

೯. ಯಾಮ್ ಏತಾಮ್ ಅಥರ್ವಣೇ ಪ್ರವದೇತ ಅವದತ್ ಬ್ರಹ್ಮವಿದ್ಯಾಂ ಬ್ರಹ್ಮಾ ತಾಮೇವ ಬ್ರಹ್ಮಣಃ ಪ್ರಾಪ್ತಾಮ್ ಅಥರ್ವಾ ಪುರಾ ಪೂರ್ವಮ್ ಉವಾಚ ಉಕ್ತವಾನ್ ಅಜ್ಞಿರೇ ಅಜ್ಞರ್ನಾಮ್ನೇ ಬ್ರಹ್ಮವಿದ್ಯಾಮ್ | ಸ ಚ ಅಜ್ಞಿಃ ಭಾರದ್ವಾಜಾಯ ಭರದ್ವಾಜಗೋತ್ರಾಯ ಸತ್ಯವಹಾಯ ಸತ್ಯವಹನಾಮ್ನೇ ಪ್ರಾಹ ಪ್ರೋಕ್ತವಾನ್ | ಭಾರದ್ವಾಜೋಽಜ್ಞಿರಸೇ ಸ್ವಶಿಷ್ಯಾಯ ಪುತ್ರಾಯ ವಾ ಪರಾವರಾಂ ಪರಸ್ತೌತ್ಪರಸ್ತೌತ್ ಅವರೇಣ ಪ್ರಾಪ್ತಾ ಇತಿ ಪರಾವರಾ | ಪರಾವರಸರ್ವವಿದ್ಯಾ ವಿಷಯವ್ಯಾಪ್ತೇರ್ವಾ | ತಾಂ ಪರಾವರಾಮ್ ಅಂಗಿರಸೇ ಪ್ರಾಹ ಇತಿ ಅನುಷಙ್ಗಃ ||೨||

(ಭಾಷ್ಯಾರ್ಥ)

ಯಾವ ಈ ಬ್ರಹ್ಮವಿದ್ಯೆಯನ್ನು ಬ್ರಹ್ಮನು ಅಥರ್ವನಿಗೆ ಹೇಳಿಕೊಟ್ಟನೋ- 'ಪ್ರವದೇತ'-ಅವದತ್-ಬ್ರಹ್ಮನಿಂದ (ತನಗೆ) ದೊರತಿದ್ದ ಆ ಬ್ರಹ್ಮವಿದ್ಯೆಯನ್ನೇ ಅಥರ್ವನು ಪುರಾ-ಪೂರ್ವದಲ್ಲಿ ಅಂಗಿರನಿಗೆ ಅಂಗಿರನೆಂಬ ಹೆಸರುಳ್ಳವನಿಗೆ ಹೇಳಿದನು, ಹೇಳಿಕೊಟ್ಟನು. ಮತ್ತು ಆ ಅಂಗಿರನು ಭಾರದ್ವಾಜನಾದ ಎಂದರೆ ಭರದ್ವಾಜ ಗೋತ್ರದ ಸತ್ಯವಹನಿಗೆ ಸತ್ಯವಹ^೨ ಎಂಬ ಹೆಸರುಳ್ಳವನಿಗೆ ಹೇಳಿದನು, ತಿಳಿಸಿ ಕೊಟ್ಟನು. ಭಾರದ್ವಾಜನು ತನ್ನ ಶಿಷ್ಯನಾದ ಅಥವಾ ಮಗನಾದ^೩ ಅಂಗಿರಸ್ಸಿಗೆ

1. ಅಜ್ಞಿರೇ ಎಂಬುದು ಅಜ್ಞಿ ರ್ ಶಬ್ದದ ಚತುರ್ಥಿವಿಭಕ್ತಿ. ಅಜ್ಞಿ ರಸೇ ಎಂಬುದು ಅಜ್ಞಿ ರಸ್ ಶಬ್ದದ ಚತುರ್ಥಿವಿಭಕ್ತಿ. ವ್ಯಂಜನಾಂತಶಬ್ದಗಳಿಗೆ ದ್ವಿತೀಯಾಬಹುವಚನದಂತೆ ರೂಪವೂ ವಿಸರ್ಗಲೋಪವೂ ಆಗುವದೆಂಬ ಶ. ಶಾ. ೨-೧೨೯-ಸೂತ್ರದಂತೆ 'ಅಂಗಿರ'. ಎಂದೇ ಎರಡು ಶಬ್ದಗಳೂ ಕನ್ನಡದಲ್ಲಿ ರೂಪವನ್ನು ಹೊಂದಬೇಕಾಗುತ್ತದೆ. ಸಕಾರಾಂತ ಶಬ್ದಕ್ಕೆ ಉ ಎಂಬ ಅಗಮವೂ ಬರಬಹುದು - ಎಂಬ ಶ. ಶಾ. ೨-೧೩೩ ಸೂತ್ರವನ್ನು ಅನುಸರಿಸಿ ಅಂಗಿರಸ್ಸು ಎಂಬ ರೂಪವನ್ನು ಎರಡನೆಯ ಶಬ್ದಕ್ಕೆ ಇಟ್ಟುಕೊಂಡಿರುತ್ತೇವೆ.

2. "ಸತ್ಯವಹ" ಎಂದೂ ಈ ಹೆಸರು ಕೆಲವು ಪಾಠಗಳಲ್ಲಿ ಕಾಣಬರುತ್ತದೆ.

3. ತತ್ತ್ವವನ್ನು ಶಿಷ್ಯವೃತ್ತಿಯಿಂದ ತನ್ನಲ್ಲಿಗೆ ವಿನಯದಿಂದ ಬಂದವನಿಗೆ ಅಥವಾ ಪ್ರೇಮದ ಪುತ್ರನಿಗೆ ಮಾತ್ರ ತಿಳಿಸಬೇಕು. ಶ್ಲೋ. ೬-೨೨.

ಪರಾವರ (ವಿದ್ಯೆಯನ್ನು)-ಹಿರಿಯಹಿರಿಯವರಿಂದ ಕಿರಿಯ (ಕಿರಿಯ) ವರಿಗೆ ದೊರಕಿ ತಾದ್ದರಿಂದ ಅದಕ್ಕೆ 'ಪರಾವರ' (ಎಂದು ಹೆಸರು)¹ ಅಥವಾ ಹೆಚ್ಚಿನ ಮತ್ತು ಕಡಿಮೆಯ (ಬ್ರಹ್ಮದ) ವಿದ್ಯೆಯ ವಿಷಯವನ್ನೆಲ್ಲ ಸೇರಿಸಿಕೊಂಡಿರುವುದರಿಂದ (ಪರಾವರವೆಂದು ಹೆಸರು ಎಂದಾದರೂ ಹೇಳಬಹುದು).² ಆ ಪರಾವರ (ವಿದ್ಯೆಯನ್ನು) ಅಂಗಿರಸ್ಸಿಗೆ ಹೇಳಿದನು ಎಂದು (ಹಿಂದಿನ ಮಾತನ್ನೇ) ಸೇರಿಸಿ ಕೊಳ್ಳಬೇಕು.

ಶೌನಕನ ಪ್ರಶ್ನೆ

**ಶೌನಕೋ ಹ ವೈ ಮಹಾಶಾಲೋಃಜ್ಞಿರಸಂ ವಿಧಿವದುಪಸನ್ನಃ
ಪಪ್ರಚ್ಛು | ಕಸ್ಮಿನ್ನು ಭಗವೋ ವಿಜ್ಞಾತೇ ಸರ್ವಮಿದಂ
ವಿಜ್ಞಾತಂ ಭವತೀತಿ || ೩ ||**

೩. ಮಹಾಶಾಲನಾದ ಶೌನಕನು ಅಂಗಿರಸ್ಸನ್ನು ವಿಧಿವತ್ತಾಗಿ ಉಪಸತ್ತಿಯನ್ನು ಮಾಡಿದವನಾಗಿ “ ಭಗವಂತನೆ, ಯಾವದನ್ನು ಅರಿತು ಕೊಂಡರೆ ಇದೆಲ್ಲವೂ ಅರಿತಂತಾಗುವದು ? ” ಎಂದು ಕೇಳಿದನು.

(ಭಾಷ್ಯ)

೧೦. ಶೌನಕಃ ಶುನಕಸ್ಯ ಅಪತ್ಯಂ ಮಹಾಶಾಲಃ ಮಹಾಗೃಹಸ್ಥಃ ಅಜ್ಞಿರಸಂ ಭಾರದ್ವಾಜಶಿಷ್ಯಮ್ ಆಚಾರ್ಯಂ ವಿಧಿವತ್ ಯಥಾಶಾಸ್ತ್ರಮ್ ಇತ್ಯೇತತ್ | ಉಪ ಸನ್ನಃ ಉಪಗತಃ ಸನ್ ಪಪ್ರಚ್ಛು ಪೃಷ್ಟವಾನ್ | ಶೌನಕಾಜ್ಞಿರಸೋಃ ಸಂಬನ್ಧಾದರ್ವಾಕ್ 'ವಿಧಿವತ್' ವಿಶೇಷಣಾತ್ ಉಪಸದನವಿಧೇಃ ಪೂರ್ವೇಷಾಮ್ ಅನಿ ಯಮಃ ಇತಿ ಗಮ್ಯತೇ | ಮರ್ಯಾದಾಕರಣಾರ್ಥಂ ಮಧ್ಯದೀಪಿಕಾನ್ಯಾಯಾರ್ಥಂ ವಾ ವಿಶೇಷಣಮ್ | ಅಸ್ಮದಾದಿಷ್ಟಪಿ ಉಪಸದನವಿಧೇರಿಷ್ಟತ್ವಾತ್ | ಕಿಮಿತಿ? ಆಹ-ಕಸ್ಮಿನ್ ನು ಭಗವೋ ವಿಜ್ಞಾತೇ | ನು ಇತಿ ವಿತರ್ಕೇ | ಭಗವಃ ಹೇ ಭಗವನ್ | ಸರ್ವಂ ಯದಿದಂ ವಿಜ್ಞೇಯಂ ವಿಜ್ಞಾತಂ ವಿಶೇಷೇಣ ಜ್ಞಾತಂ ಅವಗತಂ ಭವತಿ ಇತಿ ||

1. ಗುರುಶಿಷ್ಯಪರಂಪರೆಯಿಂದ ಅಥವಾ ತಂದೆಮಕ್ಕಳ ಪರಂಪರೆಯಿಂದ ಬಂದದ್ದು ; ಸುಲಭವಾಗಿ ದೊರೆಯತಕ್ಕದ್ದಲ್ಲ ಎಂಬುದನ್ನು ಈ ವಿಶೇಷಣವು ತಿಳಿಸುವದು. ಇದರಿಂದ ಈವರೆಗೆ ಹೇಳಿದ ಗುರುಶಿಷ್ಯಪರಂಪರೆಯ ಪ್ರಯೋಜನವನ್ನೂ ತಿಳಿಸಿದಂತೆ ಆಯಿತು.

2. ಆಪರಬ್ರಹ್ಮವಿದ್ಯೆಯಾದ ಉಪಾಸನೆ, ಪರಬ್ರಹ್ಮವಿದ್ಯೆಯಾದ ಜ್ಞಾನ-ಈ ಎರಡಕ್ಕೂ ಬ್ರಹ್ಮವಿದ್ಯೆ ಎಂದೇ ಹೆಸರು ಎಂಬುದನ್ನು ಈ ವಿಶೇಷಣವು ಸೂಚಿಸುತ್ತದೆ ಎಂದು ಭಾವ.

(ಭಾಷ್ಯಾರ್ಥ)

ಶೌನಕನು ಶುನಕನೆಂಬುವನ ಮಗನು. ಮಹಾಶಾಲನು, ಮಹಾಗೃಹಸ್ಥನು.¹ (ಅವನು) ಭಾರದ್ವಾಜನ ಶಿಷ್ಯನಾದ ಅಂಗಿರಸ್ಯೆಂಬ ಆಚಾರ್ಯನನ್ನು ವಿಧಿವತ್ತಾಗಿ ಎಂದರೆ ಶಾಸ್ತ್ರದಲ್ಲಿ ಹೇಳಿರುವಂತೆ ಎಂದರ್ಥ. ಉಪಸತ್ತಿಯನ್ನು ಮಾಡಿದವನಾಗಿ (ವಿನಯದಿಂದ) ಸಮಾಪಿಸಿದವನಾಗಿ ಕೇಳಿದನು. ಶೌನಕ, ಅಂಗಿರಸ್ಸು-ಇವರಿಬ್ಬರ ಸಂಬಂಧವಾದ ಈಚೆಗೆ 'ವಿಧಿವತ್ತಾಗಿ' ಎಂಬ ವಿಶೇಷಣವನ್ನು ಹಾಕಿರುವುದರಿಂದ² ಉಪಸತ್ತಿಯ ವಿಧಿಯು ಹಿಂದಿನವರಿಗೆ ನಿಯಮದಿಂದ (ಬೇಕಾಗಿರಲಿಲ್ಲ) ವೆಂದು ನಿಶ್ಚಯಿಸಬೇಕಾಗುತ್ತದೆ. ಅಥವಾ ಇವನಿಂದ ವಿಧಿಯಂತೆಯೇ ನಡೆಯಿತು ಎಂದು ಗೊತ್ತಾದ ಎಲ್ಲೆಯನ್ನು ತಿಳಿಸುವದಕ್ಕೆ (ಈ ವಿಶೇಷಣವನ್ನು ಹಾಕಿದೆ ಎಂದಾದರೂ ಅರ್ಥವನ್ನು ಮಾಡಬಹುದು.)³ ನಡುವೆ ಇಟ್ಟ ದೀವಿಗೆಯಂತೆ (ಎಲ್ಲರಿಗೂ ಆಗುತ್ತದೆ) ಎಂದು ತಿಳಿಸುವುದಕ್ಕಾಗಿ (ಈ) ವಿಶೇಷಣವನ್ನು ನಡುವೆ ಇಟ್ಟಿದೆ ಎಂದಾದರೂ (ಅರ್ಥ ಮಾಡಬಹುದು.)⁴ ಏಕೆಂದರೆ ನಮ್ಮಗಳಿಗೂ ಉಪಸತ್ತಿಯನ್ನು ಮಾಡಬೇಕೆಂಬ ವಿಧಿಯಿದೆ (ಎಂಬುದು) ಸಮ್ಮತವಾಗಿರುತ್ತದೆ.

(ಶೌನಕನು ಉಪಸನ್ನನಾಗಿ) ಏನು (ಕೇಳಿದನು)? ಎಂದರೆ (ಶ್ರುತಿ) ಹೇಳುತ್ತದೆ. ಭಗವಂತನೇ, ಯಾವದನ್ನು ಅರಿತುಕೊಂಡರೆ - ಮೂಲದಲ್ಲಿ ನು ಎಂಬದು (ಯಾವದನ್ನೋ) ಎಂದು ವಿತರ್ಕವನ್ನು ತಿಳಿಸುವದಕ್ಕೆ ಬಂದಿರುತ್ತದೆ. ಭಗವಃ ಎಲೈ ಭಗವಂತನೇ, (ಯಾವದನ್ನು ಅರಿತುಕೊಂಡರೆ) - (ಇಲ್ಲಿ) ಅರಿತುಕೊಳ್ಳಬೇಕಾದ ದ್ವಿದೇಯಲ್ಲ, ಇದೆಲ್ಲವೂ ವಿಜ್ಞಾತವಾಗುತ್ತದೆ, (ಇಂಥದ್ದೇ ಎಂದು) ವಿಶೇಷರೂಪದಿಂದ ಅರಿತಂತೆ ಆಗುತ್ತದೆ? ಎಂದು (ಕೇಳಿದನು).

(ಭಾಷ್ಯ)

೧೧. ಏಕಸ್ಮಿನ್ ಜ್ಞಾತೇ ಸರ್ವವಿದ್ ಭವತಿ ಇತಿ ಶಿಷ್ಯಪ್ರವಾದಂ ಶ್ರುತವಾನ್ ಶೌನಕಃ ತದ್ವಿಶೇಷಂ ವಿಜ್ಞಾತುಕಾಮಃ ಸನ್ ಕಸ್ಮಿನ್ ನು ಇತಿ ವಿತರ್ಕ

1. ಶೌನಕನು ಮಹಾಗೃಹಸ್ಥನು ಎಂದದ್ದರಿಂದ ಜ್ಞಾನಕರ್ಮಗಳ ಸಮುಚ್ಚಯವು ಶ್ರುತಿಗೆ ವಿವಕ್ಷಿತವೆಂದು ತಿಳಿಯಬಾರದು. ಜ್ಞಾನಮಾತ್ರಕ್ಕೆ ಎಲ್ಲರಿಗೂ ಅಧಿಕಾರವೆಂದು ಅರ್ಥಮಾಡಬೇಕು. ಭಾ. ಭಾ. ೪, ೫ ನ್ನು ನೋಡಿ.

2. "ವಿಧಿವದ್ವಿಶೇಷಣಾಭಾವಾತ್" ಎಂಬ ಕಾ|| ವಾ|| ಪಾಠಕ್ಕಿಂತ ನಾವು ಇಟ್ಟುಕೊಂಡಿರುವ ಆ|| ಪಾಠವೇ ಮೇಲು.

3. ಹಿಂದಿನವರಿಗೆ ನಿಯಮವಿಲ್ಲದಿದ್ದರೂ ಸಾಗುತ್ತಿತ್ತು. ಇಲ್ಲಿಂದ ಮುಂದಕ್ಕೆ ನಿಯಮದಿಂದ ಉಪಸತ್ತಿಯನ್ನು ಮಾಡಿಯೇ ತತ್ತ್ವವನ್ನು ತಿಳಿದುಕೊಳ್ಳಬೇಕಾಯಿತು ಎಂದು ಹೇಳಿದ್ದರಿಂದ ಹಿಂದಿನವರ ಹೆಚ್ಚಿನ ಚಿತ್ತಶುದ್ಧಿಯನ್ನು ತಿಳಿಸಿದಂತೆ ಆಗುತ್ತದೆ.

4. ಎಲ್ಲರೂ ಉಪಸತ್ತಿಪೂರ್ವಕವಾಗಿಯೇ ತಿಳಿದುಕೊಂಡರು. ಉಪಸತ್ತಿಯು ಅವಶ್ಯವೆಂಬುದನ್ನು ನಡುವೆ ಒಂದು ಕಡೆಯಲ್ಲಿ ಸೂಚಿಸಿದೆ. ಇದು ಎಲ್ಲರಿಗೂ ಬೇಕೆಂಬುದೇ ಶ್ರುತಿಯ ಅಭಿಪ್ರಾಯ ಎಂದು ಭಾವ.

ಯನ್ ಪಪ್ರಚ್ಛ | ಅಥವಾ ಲೋಕಸಾಮಾನ್ಯದೃಷ್ಟ್ಯಾಶ್ಚಿಷ್ಟವ ಪಪ್ರಚ್ಛ | ಸನ್ತಿ ಹಿ ಲೋಕೇ ಸುವರ್ಣಾದಿಶಕಲಭೇದಾಃ ಸುವರ್ಣತ್ವಾದ್ಯೇ ಕತ್ವವಿಜ್ಞಾನೇನ ವಿಜ್ಞಾಯ ಮಾನಾ ಲೌಕಿಕೈಃ | ತಥಾ ಕಿಂ ನ್ವಸ್ತಿ ಸರ್ವಸ್ಯ ಜಗದ್ಭೇದಸ್ಯ ಏಕಂ ಕಾರಣಮ್ | ಯದೇಕಸ್ಮಿನ್ ವಿಜ್ಞಾತೇ ಸರ್ವಂ ವಿಜ್ಞಾತಂ ಭವತಿ ಇತಿ ||

(ಭಾಷ್ಯಾರ್ಥ)

ಒಂದನ್ನು ಅರಿತರೆ ಎಲ್ಲವನ್ನೂ ಅರಿತಂತಾಗುವದು ಎಂದು ಬಲ್ಲವರು ಆಡಿ ಕೊಳ್ಳುತ್ತಿದ್ದದ್ದನ್ನು ಕೇಳಿದ್ದ ಶೌನಕನು ಅದು ಇಂಥದ್ದೆಂದು ತಿಳಿದುಕೊಳ್ಳುವ ಇಚ್ಛೆಯಿಂದ ಯಾವದನ್ನು ಅರಿತರೆ, ಎಂದು ವಿತರ್ಕಮಾಡುತ್ತಾ ಕೇಳಿದನು. ಅಥವಾ ಸಾಮಾನ್ಯಜನರ ದೃಷ್ಟಿಯಿಂದ (ಇದನ್ನು) ತಿಳಿದೇ ಕೇಳಿದನು. ಲೋಕದಲ್ಲಿ ಚಿನ್ನವೇ ಮುಂತಾದವುಗಳ ಬೇರೆಬೇರೆಯ ಚೂರುಗಳನ್ನು ಸುವರ್ಣತ್ವವೇ ಮುಂತಾದ ರೂಪದ ಏಕತ್ವದ ಜ್ಞಾನದಿಂದ ಜನರು ಅರಿತುಕೊಳ್ಳುವದುಂಟಷ್ಟೆ. ಅದರಂತೆಯೇ ಜಗತ್ತಿನ ಭೇದಕ್ಕೆಲ್ಲ ಕಾರಣವಾಗಿ ತನ್ನೊಂದನ್ನು ಅರಿತುಕೊಂಡರೆ ಎಲ್ಲವನ್ನೂ ಅರಿತು ಕೊಂಡಂತೆ ಆಗುವ ಯಾವದಾದರೊಂದು ಇದೆಯೇನು ?¹ ಎಂದು (ಕೇಳಿದನು.)

(ಭಾಷ್ಯ)

೧೨. ನನು ಅವಿದಿತೇ ಹಿ “ಕಸ್ಮಿನ್” ? ಇತಿ ಪ್ರಶ್ನೋಽನುಪಪನ್ನಃ | “ಕಿಮಸ್ತಿ ತತ್” ಇತಿ ತದಾ ಪ್ರಶ್ನೋ ಯುಕ್ತಃ | ಸಿದ್ಧೇ ಹಿ ಅಸ್ತಿತ್ವೇ “ಕಸ್ಮಿನ್” ಇತಿ ಸ್ಯಾತ್ | ಯಥಾ “ಕಸ್ಮಿನ್ ನಿಧೇಯಮ್” ? ಇತಿ | ನ | ಅಕ್ಷರಬಾಹುಲ್ಯಾತ್ ಆಯಾಸಭೀರುತ್ವಾತ್ ಪ್ರಶ್ನಃ ಸಂಭವತ್ಯೇವ “ಕಸ್ಮಿನ್” ವಿಜ್ಞಾತೇ ಸರ್ವವಿತ್ ಸ್ಯಾತ್ ? ” ಇತಿ ||

(ಭಾಷ್ಯಾರ್ಥ)

(ಅಕ್ಷೇಪ):—(ವಸ್ತು ಇದೆ ಎಂಬುದೇ) ಗೊತ್ತಿಲ್ಲದಿದ್ದರೆ “ಯಾವದನ್ನು (ಅರಿತರೆ)” ಎಂದು ಕೇಳುವದು ಸರಿಯಾಗುವದಿಲ್ಲವಲ್ಲ! ಆ ಸಂದರ್ಭದಲ್ಲಿ “ಅದು ಇದೆಯೇ ?” ಎಂದು ಕೇಳುವದು ಯುಕ್ತವಾಗುತ್ತದೆ. (ವಸ್ತು) ಇದೆ ಎಂಬುದು ಗೊತ್ತಾಗಿದ್ದರೇ “ಯಾವದನ್ನು (ಅರಿತರೆ)” ಎಂಬ (ಪ್ರಶ್ನೆ ಸರಿಯಾ) ಗುವದು.

1. ಸುವರ್ಣದ ವಿಚಾರಗಳಲ್ಲಿ ಸುವರ್ಣತ್ವವಿರುವಂತೆ ಜಗತ್ತಿನ ಭೇದಗಳೆಲ್ಲ ಹೊಂದಿಕೊಂಡು ಯಾವದಾದರೊಂದು ಸಾಮಾನ್ಯವಿರುವದೆ ? ಎಂದು ಕೇಳಿದನು ಎಂದು ಭಾವ.

2. “ಕಿಂ ತ್ವೇಕಸ್ಮಿನ್” ಎಂಬ ಅ|| ಪಾಠವಾಗಲಿ “ಕಿಂ ನ್ವಸ್ತಿ ತತ್ ಯಸ್ಮಿನ್” ಎಂಬ ವಾ|| ಕಾ|| ಪಾಠಗಳಾಗಲಿ ಪ್ರಕೃತಕ್ಕೆ ಹೊಂದುವದೇ ಇಲ್ಲ; ಅಕ್ಷರಬಾಹುಲ್ಯಕ್ಕೆ ಉದಾಹರಣೆಯನ್ನು ಹೇಳಿದೆ ಎಂದು ಹೇಗೋ ಹೊಂದಿಸಿಕೊಳ್ಳಬೇಕಾಗುತ್ತದೆ. “ಕಸ್ಮಿನ್ನೇ ಕಸ್ಮಿನ್” ಎಂಬ ಗೋ|| ಪಾಠದಲ್ಲಿ “ಏಕಸ್ಮಿನ್” ಎಂಬುದು ಅರ್ಥಿಕ.

ಉದಾಹರಣೆಗೆ “ಯಾವದರಲ್ಲಿಡಬೇಕು?” (ಎಂಬ ಪ್ರಶ್ನೆ ಇದೆ ಎಂದು ಗೊತ್ತಾಗಿರುವ ವಸ್ತುವಿಗೆ ಹೊಂದುತ್ತದೆ).

(ಸಮಾಧಾನ):—ಹಾಗಲ್ಲ, ಹೆಚ್ಚು ಮಾತುಗಳನ್ನು ಪಯೋಗಿಸಿದರೆ ಆಯಾಸವಾಗುವದರಿಂದ “ಯಾವದನ್ನು ಅರಿತರೆ ಎಲ್ಲವನ್ನೂ ಅರಿತವನಾಗುವನು?” ಎಂಬ ಪ್ರಶ್ನೆಯೂ ಆಗಬಹುದಾಗಿದೆ.

ಅಂಗಿರಸ್ಸಿನ ಉತ್ತರ: ಪರಾಪರವಿದ್ಯೆಗಳು

ತಸ್ಮೈ ಸ ಹೋವಾಚ | ದ್ವೇ ವಿದ್ಯೇ ವೇದಿತವ್ಯೇ ಇತಿ ಹ ಸ್ಮ
ಯದ್ ಬ್ರಹ್ಮವಿದೋ ವದಂತಿ ಪರಾ ಚೈವಾಪರಾ ಚ || ೪ ||

೪. ಅನಿಗೆ ಆತನು ಹೇಳಿದನಂತೆ: ಎರಡು ವಿದ್ಯೆಗಳು ತಿಳಿಯತಕ್ಕವು. ಹೀಗೆಂದು ಬ್ರಹ್ಮವಿದರು ಹೇಳಿರುತ್ತಾರಲ್ಲವೆ? ಪರವಿದ್ಯೆ ಮತ್ತು ಅಪರವಿದ್ಯೆ (ಇವೇ ಆ ವಿದ್ಯೆಗಳು).

(ಭಾಷ್ಯ)

೧೩. ತಸ್ಮೈ ಶಾನಕಾಯ ಸಃ¹ ಅಜ್ಞಿರಾಃ ಆಹ ಕಿಲ ಉವಾಚ | ಕಿಮಿತಿ ? ಉಚ್ಯತೇ | ದ್ವೇ ವಿದ್ಯೇ ವೇದಿತವ್ಯೇ ಜ್ಞಾತವ್ಯೇ² ಇತಿ | ಏವಂ ಹ ಸ್ಮ ಕಿಲ ಯದಾ ಬ್ರಹ್ಮವಿದಃ ವೇದಾರ್ಥಾಭಿಜ್ಞಾಃ ಪರಮಾರ್ಥದರ್ಶಿನಃ ವದಂತಿ | ಕೇ ತೇ ಇತಿ ? ಆಹ | ಪರಾ ಚ ಪರಮಾತ್ಮವಿದ್ಯಾ | ಅಪರಾ ಚ ಧರ್ಮಾರ್ಥಮಸಾಧನತತ್ಪಲವಿಷಯಾ ||

(ಭಾಷ್ಯಾರ್ಥ)

ಆ ಶಾನಕನಿಗೆ ಆತನು (ಅ) ಅಂಗಿರಸ್ಸು (ಹೀಗೆಂದು) ಹೇಳಿದನಂತೆ. ಏನೆಂದು? ಎಂದರೆ (ಶ್ರುತಿ) ಹೇಳುತ್ತದೆ. ಎರಡು ವಿದ್ಯೆಗಳು ತಿಳಿಯತಕ್ಕವು, ಅರಿತುಕೊಳ್ಳತಕ್ಕವು. ಹೀಗೆಂದು ಬ್ರಹ್ಮವಿದರು, ವೇದಾರ್ಥವನ್ನು ಬಲ್ಲವರು, ಪರಮಾರ್ಥವನ್ನು ಕಂಡುಕೊಂಡಿರುವವರು ಹೇಳಿರುತ್ತಾರಲ್ಲವೆ? ಅವೆರಡು ಯಾವವು? ಎಂದರೆ ಹೇಳುತ್ತಾನೆ. ಪರವಿದ್ಯೆ ಎಂದರೆ ಪರಮಾತ್ಮವಿದ್ಯೆ; ಮತ್ತು ಅಪರವಿದ್ಯೆ ಎಂದರೆ ಧರ್ಮ, ಅಧರ್ಮ ಎಂಬ ಸಾಧನಗಳು ಮತ್ತು (ಆವುಗಳ) ಫಲ-ಇವುಗಳ ವಿಷಯವಾದ (ವಿದ್ಯೆ).

1. ಸಃ ಎಂಬ ಮಾತು ಆ|| ಕಾ|| ಪಾಠಗಳಲ್ಲಿ ಬಿಟ್ಟುಹೋಗಿದೆ.

2. ಜ್ಞಾತವ್ಯೇ ಎಂಬ ಮಾತು ವಾ|| ಪಾಠದಲ್ಲಿ ಮಾತ್ರ ಇದೆ. ಅದಿಲ್ಲದಿದ್ದರೂ ಸಾಗುತ್ತದೆ.

(ಭಾಷ್ಯ)

೧೪. ನನು ಕಸ್ಮಿನ್ ವಿದಿತೇ ಸರ್ವವಿದ್ ಭವತಿ? ಇತಿ ಶೌನಕೇನ ಪೃಷ್ಠಮ್ | ತಸ್ಮಿನ್ ವಕ್ತವ್ಯೇ ಅಪೃಷ್ಠಮ್ ಆಹ ಅಜ್ಞಾರಾಃ “ದ್ವೇ ವಿದ್ಯೇ” ಇತ್ಯಾದಿನಾ | ನೈಷ ದೋಷಃ | ಕ್ರಮಾಪೇಕ್ಷತ್ವಾತ್ ಪುತಿನಚನಸ್ಯ | ಅಪರಾ ಹಿ ವಿದ್ಯಾ ಅವಿದ್ಯಾ | ಸಾ ನಿರಾಕರ್ತವ್ಯಾ | ತದ್ವಿಷಯೇ ಹಿ ವಿದಿತೇ ನ ಕಿಂಚಿತ್ ತತ್ತ್ವತೋ ವಿದಿತಂ ಸ್ಯಾದಿತಿ | ನಿರಾಕೃತ್ಯ ಹಿ ಪೂರ್ವಪಕ್ಷಂ ಪಶ್ಚಾತ್ ಸಿದ್ಧಾಂತೋ ವಕ್ತವ್ಯೇ ಭವತಿ ಇತಿ ನ್ಯಾಯಾತ್ ||

(ಭಾಷ್ಯಾರ್ಥ)

(ಆಕ್ಷೇಪ):—ಯಾವದನ್ನು ಅರಿತರೆ ಎಲ್ಲವನ್ನೂ ಬಲ್ಲವನಾಗುವನು? ಎಂದು ಶೌನಕನು ಕೇಳಿರುತ್ತಾನೆ. ಅದನ್ನು ಹೇಳಬೇಕಾಗಿರುವಲ್ಲಿ ಕೇಳದೆ ಇದ್ದದ್ದನ್ನು ಅಂಗಿರಸು “ಎರಡು ವಿಧ್ಯೆಗಳು (ತಿಳಿಯತಕ್ಕವು)” ಎಂದು ಮುಂತಾದ (ವಾಕ್ಯ ದಿಂದ) ಹೇಳಿರುತ್ತಾನಲ್ಲ!

(ಪರಿಹಾರ):—ಇದೇನೂ ತಪ್ಪಲ್ಲ. ಏಕೆಂದರೆ ಉತ್ತರಕ್ಕೆ (ಒಂದು) ಕ್ರಮವು ಬೇಕಾಗಿರುತ್ತದೆ. ಹೇಗೆಂದರೆ, ಅಪರವಿದ್ಯೆಯು (ನಿಜವಾಗಿ) ಅವಿದ್ಯೆಯೇ, (ಆದ್ದರಿಂದ) ಅದನ್ನು ನಿರಾಕರಿಸಬೇಕಾಗಿದೆ. ಏಕೆಂದರೆ ಅದರ ವಿಷಯವನ್ನು ಅರಿತರೆ ಏನನ್ನೂ ನಿಜವಾಗಿ¹ ಅರಿತಂತಾಗುವದಿಲ್ಲ. ಪೂರ್ವಪಕ್ಷವನ್ನು ನಿರಾಕರಿಸಿದ ಮೇಲೆಯೇ ಸಿದ್ಧಾಂತವನ್ನು ಹೇಳಬೇಕು ಎಂಬುದು ನ್ಯಾಯವಾಗಿದೆ.

ಅಪರವಿದ್ಯೆ

ತತ್ರಾಪರಾ ಋಗ್ವೇದೋ ಯಜುರ್ವೇದಃ ಸಾಮವೇದೋಃ
 ಛಂದೋಃ ಶಿಕ್ಷಾ ಕಲ್ಪೋ ವ್ಯಾಕರಣಂ ನಿರುಕ್ತಂ ಛಂದೋಃ
 ಜ್ಯೋತಿಷಮಿತಿ || ೫ ||

೫. ಇವುಗಳಲ್ಲಿ ಅಪರ(ವಿದ್ಯೆ ಯಾವದೆಂದರೆ) ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ, ಶಿಕ್ಷೆ, ಕಲ್ಪ, ವ್ಯಾಕರಣ, ನಿರುಕ್ತ, ಛಂದಸ್ಸು, ಜ್ಯೋತಿಷ (ಇವು).

(ಭಾಷ್ಯ)

೧೫. ತತ್ರ ಕಾ ಅಪರಾ ಇತಿ? ಉಚ್ಯತೇ | ಋಗ್ವೇದಃ ಯಜುರ್ವೇದಃ ಸಾಮವೇದಃ ಅಥರ್ವವೇದಃ ಇತಿ ಏತೇ ಚತ್ವಾರೋ ವೇದಾಃ | ಶಿಕ್ಷಾ, ಕಲ್ಪಃ,

1. ಅಪರವಿದ್ಯೆಯಿಂದ ಕ್ರಿಯೆ, ಕಾರಕ, ಫಲ—ಇವುಗಳ ವಿಂಗಡವು ತಿಳಿಯ ಬರುತ್ತದೆಯಾದರೂ ಈ ವಿಂಗಡವು ಪರಮಾರ್ಥವಲ್ಲ; ಆದ್ದರಿಂದ ನಿಜವಾದ ಜ್ಞೇಯವಲ್ಲ. ಪರವಿದ್ಯೆಯ ದೃಷ್ಟಿಯಿಂದ ಅಪರವಿದ್ಯೆಯು ವಿದ್ಯಾಭಾಸ, ಅದರ ಜ್ಞೇಯವೂ ಜ್ಞೇಯಾಭಾಸ.

ವ್ಯಾಕರಣಮ್, ನಿರುಕ್ತಮ್, ಭಂಡಃ, ಜ್ಯೋತಿಷಮ್ ಇತಿ ಅಜ್ಞಾನಿ ಷಟ್ | ಏಷಾ ಅಪರಾ ವಿದ್ಯಾ ಉಕ್ತಾ¹ ||

(ಭಾಷ್ಯಾರ್ಥ)

ಇವುಗಳಲ್ಲಿ ಅಪರ (ವಿದ್ಯೆ) ಎಂದರೆ ಯಾವದು? ಎಂದರೆ ಹೇಳುತ್ತಾನೆ: ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವವೇದ, ಎಂಬಿವು ನಾಲ್ಕು ವೇದಗಳು; ಶಿಕ್ಷೆ, ಕಲ್ಪ, ವ್ಯಾಕರಣ, ನಿರುಕ್ತ, ಛಂದಸ್ಸು, ಜ್ಯೋತಿಷ—ಎಂಬಿ(ವು) ಆರು (ವೇದದ) ಅಂಗಗಳು. ಈ ಹೇಳಿದ್ದು ಅಪರವಿದ್ಯೆ.

ಪರವಿದ್ಯೆ

ಅಥ ಪರಾ ಯಯಾ ತದಕ್ಷರಮಧಿಗಮ್ಯತೇ

|| ೫ ||

ಯತ್ತದದ್ರೇಶ್ಯನುಗ್ರಾಹ್ಯನುಗೋತ್ರನುನರ್ಣ

ನುಚಕ್ಷುಃಶ್ರೋತ್ರಂ ತದಸಾಣಿಸಾದಮ್ |

ನಿತ್ಯಂ ವಿಭುಂ ಸರ್ವಗತಂ ಸುಸೂಕ್ಷ್ಮಂ

ತದವ್ಯಯಂ ಯದ್ ಭೂತಯೋನಿಂ ಪರಿಪಶ್ಯನ್ನಿ ಧೀರಾಃ ||೬||

೫-೬. ಇನ್ನು ಪರ (ವಿದ್ಯೆ): ಯಾವದರಿಂದ ಆ ಅಕ್ಷರವು ಪ್ರಾಪ್ತವಾಗುತ್ತದೆಯೋ (ಅದು). ಯಾವ ಅದು ಅದೃಶ್ಯವಾದದ್ದು, ಅಗ್ರಾಹ್ಯವಾದದ್ದು, ಅಗೋತ್ರವಾದದ್ದು, ಅನರ್ಣವಾದದ್ದು, ಅಚಕ್ಷುಃಶ್ರೋತ್ರವಾದದ್ದು, ಅಸಾಣಿಸಾದವಾದದ್ದು, ಅದು ನಿತ್ಯವಾದದ್ದು, ವಿಭುವಾದದ್ದು, ಸರ್ವಗತವಾದದ್ದು, ಸುಸೂಕ್ಷ್ಮವಾದದ್ದು, ಅವ್ಯಯವಾದದ್ದು, ಯಾವ (ಈ) ಭೂತಯೋನಿಯನ್ನು ಧೀರರು ಎಲ್ಲೆಲ್ಲಿಯೂ ಕಾಣುತ್ತಾರೆ.

(ಭಾಷ್ಯ)

೧೬. ಅಥ ಇದಾನೀಮ್ ಇಯಂ ಪರಾ ವಿದ್ಯಾ ಉಚ್ಯತೇ | ಯಯಾ ತತ್ ವಕ್ಷ್ಯಮಾಣವಿಶೇಷಣಮ್ ಅಕ್ಷರಮ್ ಅಧಿಗಮ್ಯತೇ ಪ್ರಾಪ್ಯತೇ | ಅಧಿಪೂರ್ವಸ್ಯ ಗಮೇಃ ಪ್ರಾಯಶಃ ಪ್ರಾಪ್ಯರ್ಥತ್ವಾತ್ | ನ ಚ ಪರಪ್ರಾಪ್ತೇಃ ಅವಗಮಾರ್ಥಸ್ಯ ಭೇದೋಽಸ್ತಿ | ಅವಿದ್ಯಾಯಾ ಅಪಾಯ ಏವ ಹಿ ಪರಪ್ರಾಪ್ತಿಃ, ನಾರ್ಥಾನ್ತರಮ್ ||

(ಭಾಷ್ಯಾರ್ಥ)

ಇನ್ನು ಈಗ ಈ ಪರವಿದ್ಯೆಯನ್ನು ಹೇಳಲಾಗುತ್ತದೆ: ಯಾವ (ಅದ)ರಿಂದ ಮುಂದಿನ (ಮಂತ್ರದಲ್ಲಿ) ಹೇಳುವ ವಿಶೇಷಣಗಳುಳ್ಳ ಆ ಅಕ್ಷರವು ಅಧಿಗಮ್ಯತೇ ಪ್ರಾಪ್ತವಾಗುತ್ತದೆ. (ಎಂದರ್ಥ. ಏಕೆಂದರೆ) ಅಧಿ ಎಂಬ ಉಪಸರ್ಗದೊಡನೆ ಗಮ್

ಧಾತು ಸೇರಿದರೆ (ಅದಕ್ಕೆ) ಬಲುಮಟ್ಟಿಗೆ ಪಡೆಯುವದೆಂಬುದೇ ಅರ್ಥವಾಗುತ್ತದೆ. ಪರ(ಬ್ರಹ್ಮ)ದ ಪ್ರಾಪ್ತಿಗಿಂತ ಅದನ್ನು ಅರಿಯುವದೆಂಬ ಅರ್ಥವು ಬೇರೆಯಾಗಿರುವದೂ ಇಲ್ಲ. ಏಕೆಂದರೆ ಪರ(ಬ್ರಹ್ಮವನ್ನು) ಪಡೆಯುವದೆಂದರೆ ಅನಿದ್ಯೆಯು ತೊಲಗುವದೇ ಹೊರತು ಮತ್ತೆ ಬೇರೆ ಒಂದು ಪದಾರ್ಥವಲ್ಲ.¹

(ಭಾಷ್ಯ)

೧೭. ನನು ಋಗ್ವೇದಾದಿಬಾಹ್ಯಾ ತರ್ಹಿ ಸಾ ಕಥಂ ಪರಾ ವಿದ್ಯಾ ಸ್ಯಾತ್, ಮೋಕ್ಷಸಾಧನಂ ಚ ? “ಯಾ ವೇದಬಾಹ್ಯಾಃ ಸ್ಮೃತಯಃ” (ಮನು. ೧೨-೯೫)² ಇತಿ ಹಿ ಸ್ಮರಂತಿ | ಕುದ್ಯಷ್ಟಿತ್ವಾತ್ ನಿಷ್ಫಲತ್ವಾತ್ ಅನಾದೇಯಾ ಸ್ಯಾತ್ | ಉಪನಿಷದಾಂ ಚ ಋಗ್ವೇದಾದಿಬಾಹ್ಯತ್ವಂ ಸ್ಯಾತ್ | ಋಗ್ವೇದಾದಿತ್ವೇ ತು ಸ್ವಫ ಕ್ಕರಣಮ್ ಅನರ್ಥಕಮ್ | ಅಥ ಕಥಂ ಪರಾ ಇತಿ ? ನ | ವೇದ್ಯವಿಷಯವಿಜ್ಞಾನಸ್ಯ ವಿವಕ್ಷಿತತ್ವಾತ್ | ಉಪನಿಷದ್ವೇದ್ಯಾಕ್ಷರವಿಷಯಂ ಹಿ ವಿಜ್ಞಾನಮ್ ಇಹ ಪರಾ ವಿದ್ಯಾ ಇತಿ ಪ್ರಾಧಾನ್ಯೇನ ವಿವಕ್ಷಿತಮ್, ನೋಪನಿಷತ್ಪ್ರಬ್ಧರಾಶಿಃ | ವೇದಶಬ್ದೇನ ತು ಸರ್ವತ್ರ ಶಬ್ದರಾಶಿವಿವಕ್ಷಿತಃ | ಶಬ್ದರಾಶ್ಯಧಿಗಮೇಽಪಿ ಯತ್ನಾನ್ತರಮನ್ತರೇಣ ಗುರ್ವಭಿಗಮನಾದಿಲಕ್ಷಣಂ ವೈರಾಗ್ಯಂ ಚ ನಾಕ್ಷರಾಧಿಗಮಃ ಸಂಭವತಿ ಇತಿ ಸ್ವಫಕ್ಕರಣಂ ಬ್ರಹ್ಮವಿದ್ಯಾಯಾಃ “ಪರಾ ವಿದ್ಯಾ” ಇತಿ ಕಥನಂ ಚ³ ಇತಿ ||

(ಭಾಷ್ಯಾರ್ಥ)

(ಆಕ್ಷೇಪ):—ಹಾಗಾದರೆ ಋಗ್ವೇದವೇ ಮುಂತಾದದ್ದಕ್ಕೆ ಹೊರಚ್ಚಾಗಿರುವ ಆ (ವಿದ್ಯೆಯು) ಹೇಗೆತಾನೆ ಪರವಿದ್ಯೆಯಾದೀತು, (ಹೇಗೆತಾನೆ) ಮೋಕ್ಷಸಾಧನ (ವಾದೀತು)? “ಯಾವ ಸ್ಮೃತಿಗಳು ವೇದಬಾಹ್ಯಗಳಾಗಿರುವವೋ (ಅವುಗಳೆಲ್ಲ ನಿಷ್ಫಲ)” (ಮನು. ೧೨-೯೫) ಎಂದಲ್ಲವೆ, ಸ್ಮೃತಿಯಿದೆ? (ಇದು) ಕುದ್ಯಷ್ಟಿಯಾದ್ದ ರಿಂದ ನಿಷ್ಫಲವೆಂಬ ಕಾರಣದಿಂದ ಸ್ವೀಕರಿಸಬಾರದ್ದಾಗುವದಲ್ಲ! ಮತ್ತು ಉಪನಿಷತ್ತು ಗಳೂ ಋಗ್ವೇದವೇ ಮುಂತಾದದ್ದಕ್ಕಿಂತ ಹೊರಚ್ಚೆಂದಾಗುವುದು. (ಇವು) ಋಗ್ವೇದವೇ ಮುಂತಾದ(ದ್ದರಲ್ಲಿಯೇ ಸೇರಿದ್ದರೋ, ಇವನ್ನು ಪರವಿದ್ಯೆ ಎಂದು) ಬೇರೆ ಮಾಡಿದ್ದು ವ್ಯರ್ಥವಾಗುವದು. ಓಗಿರುವಲ್ಲಿ ಪರ(ವಿದ್ಯೆಯೆಂಬುದಾದರೂ) ಹೇಗೆ?

1. ತ್ವ. ಭಾ. ೨-೧ ‘ಬ್ರಹ್ಮವಿದ್ಯಾಪೋತಿ ಪರಮ್’ ಎಂಬಲ್ಲಿ ‘ಅಪೋತಿ’ ಎಂಬುದರ ವ್ಯಾಖ್ಯಾನವನ್ನು ನೋಡಿರಿ.
2. “ಯಾ ವೇದಬಾಹ್ಯಾಃ ಸ್ಮೃತಯೋ ಯಾಶ್ಚ ಕಾಶ್ಚ ಕುದ್ಯಷ್ಟಯಃ | ಸರ್ವಾಸ್ತಾ ನಿಷ್ಫಲಾಃ ಪ್ರೇತ್ಯ ತನೋನಿಷ್ಠಾ ಹಿ ತಾಃ ಸ್ಮೃತಾಃ” || ಎಂಬುದು ಪೂರ್ಣವಾಕ್ಯ. ಕೆಲವು ಪುಸ್ತಕಗಳಲ್ಲಿ ‘ಕುದ್ಯಷ್ಟಯಃ’ ಎಂಬವರೆಗೂ ಗೋ|| ಪಾಠದಲ್ಲಿ ಪೂರ್ತಿಯಾಗಿಯೂ ಶ್ಲೋಕವನ್ನು ಕೊಟ್ಟಿರುತ್ತದೆ. ಇಲ್ಲಿರುವಷ್ಟೇ ಇದ್ದ ರೂ ಸಾಕು.
3. ನಾ|| ಪಾಠದಲ್ಲಿ ಬ್ರಹ್ಮವಿದ್ಯಾಯಾ “ಅಥ ಪರಾ ವಿದ್ಯೇತಿ” ಎಂದಿದೆ. ಈ ಆ|| ಪಾಠವೇ ಮೇಲು.

(ಪರಿಹಾರ):— ಹಾಗಲ್ಲ. ಏಕೆಂದರೆ ವೇದ್ಯವಾದದ್ದರ ವಿಷಯವಾದ ಜ್ಞಾನವನ್ನೇ (ಇಲ್ಲಿ ಪರವಿದ್ಯೆಯೆಂದು) ಹೇಳಹೊರಟಿರುತ್ತದೆ. ಉಪನಿಷತ್ತುಗಳಿಂದ ತಿಳಿಯಬೇಕಾಗಿರುವ ಅಕ್ಷರವಿಷಯವಾದ ವಿಜ್ಞಾನವನ್ನೇ ಇಲ್ಲಿ ಮುಖ್ಯವಾಗಿ ಪರವಿದ್ಯೆಯೆಂದು ಹೇಳುವದಕ್ಕೆ ಹೊರಟಿರುತ್ತದೆಯೇ ಹೊರತು ಉಪನಿಷತ್ತೆಂಬ ಶಬ್ದರಾಶಿಯನ್ನು (ಹೇಳ)ಹೊರಟಿಲ್ಲ. ವೇದ ಎಂಬ ಶಬ್ದದಿಂದ ಮಾತ್ರ ಎಲ್ಲಿಲ್ಲಿಯೂ ಶಬ್ದರಾಶಿಯೇ ವಿವಕ್ಷಿತವಾಗಿರುತ್ತದೆ. ಶಬ್ದರಾಶಿಯನ್ನು ಸಂಪಾದಿಸಿಕೊಂಡರೂ ಗುರುವಿನ ಬಳಸಂದು (ಸೇವಿಸುವದು) ಮುಂತಾದ ಯತ್ನಾಂತರವೂ ವೈರಾಗ್ಯವೂ ಇಲ್ಲದೆ ಅಕ್ಷರದ ಪ್ರಾಪ್ತಿಯಾಗುವದಿಲ್ಲವೆಂಬ ಕಾರಣದಿಂದ **ಬ್ರಹ್ಮವಿದ್ಯೆಯನ್ನು** (ಬೇರೆಮಾಡಿ) ಹೇಳುವದೂ (ಅದನ್ನು) ಪರವಿದ್ಯೆಯೆಂದು ಕರೆದಿರುವದೂ (ಸರಿಯಾಗಿರುತ್ತದೆ).

ಪರವಿದ್ಯೆಯ ವಿಶೇಷ

(ಭಾಷ್ಯ)

೧೮. ಯಥಾ ವಿಧಿವಿಷಯೇ ಕರ್ತೃಾದ್ಯನೈಕಕಾರಕೋಪಸಂಹಾರದ್ವಾರೇಣ ವಾಕ್ಯಾರ್ಥಜ್ಞಾನಕಾಲಾದನ್ಯತ್ರ ಅನುಷ್ಠೇಯೋಽರ್ಥೋಽಸ್ಮಿ ಅಗ್ನಿಹೋತ್ರಾದಿಲಕ್ಷಣಃ ನ ತಥಾ ಇಹ ಪರವಿದ್ಯಾವಿಷಯೇ | ವಾಕ್ಯಾರ್ಥಜ್ಞಾನಸಮಕಾಲೇ ಏವ ತು ಪರ್ಯವಸಿತೋ ಭವತಿ | ಕೇವಲ ಶಬ್ದಪ್ರಕಾಶಿತಾರ್ಥಜ್ಞಾನಮಾತ್ರನಿಷ್ಠಾತ್ಯತಿರಿಕ್ತಾ ಭಾವಾತ್ | ತಸ್ಮಾತ್ ಇಹ ಪರಾಂ ವಿದ್ಯಾಂ ಸವಿಶೇಷಣೇನ ಅಕ್ಷರೇಣ ವಿಶಿನಷ್ಟಿ— “ಯತ್ತದದ್ರೇಶ್ಯಮ್” ಇತ್ಯಾದಿನಾ ||

(ಭಾಷ್ಯಾರ್ಥ)

ವಿಧಿವಿಷಯದಲ್ಲಿ ಹೇಗೆ ಕರ್ತೃವೇ ಮುಂತಾದ ಅನೇಕ ಕಾರಕಗಳನ್ನು ಕೂಡಿ ಹಾಕುವದರ ಮೂಲಕವಾಗಿ ವಾಕ್ಯಾರ್ಥವನ್ನು ತಿಳಿದುಕೊಂಡ ಕಾಲವಾದ ಬಳಿಕ ಬೇರೆಯ ಕಾಲದಲ್ಲಿ ಅಗ್ನಿಹೋತ್ರವೇ ಮುಂತಾದ ಮಾಡತಕ್ಕ ವಿಷಯವು ಇದ್ದು ಕೊಂಡಿರುವದೋ ಈ ಪರವಿದ್ಯಾವಿಷಯದಲ್ಲಿ ಹಾಗಲ್ಲ, ವಾಕ್ಯದ ಅರ್ಥವನ್ನು ಅರಿತುಕೊಂಡ ಸಮಕಾಲದಲ್ಲಿಯೇ (ಎಲ್ಲವೂ) ಮುಗಿದುಹೋಗುತ್ತದೆ; ಏಕೆಂದರೆ (ಇಲ್ಲಿ) ಬರಿಯ ಶಬ್ದವು ತೋರಿಸಿಕೊಟ್ಟ ಸದಾರ್ಥದ ಜ್ಞಾನವೊಂದರಲ್ಲಿಯೇ ನೆಲೆನಿಲ್ಲುವದನ್ನು ಬಿಟ್ಟರೆ ಮತ್ತೇನೂ (ಮಾಡಬೇಕಾದದ್ದು ಇರುವದಿಲ್ಲ). ಆದ್ದರಿಂದ ಇಲ್ಲಿ ವಿಶೇಷಣಗಳೆಂದೊಡಗೂಡಿದ ಅಕ್ಷರದಿಂದ ಪರವಿದ್ಯೆಯನ್ನು ವಿಶೇಷವಾಗಿ (ಬಿಡಿಸಿ ಶ್ರುತಿಯು) ‘ಯತ್ತದದ್ರೇಶ್ಯಮ್’ ಮುಂತಾಗಿ ಹೇಳುತ್ತದೆ.

(ಭಾಷ್ಯ)

೧೯. ವಕ್ಷ್ಯಮಾಣಂ ಬುದ್ಧೌ ಸಂಹೃತ್ಯ ಸಿದ್ಧವತ್ ಪರಾಮೃಶ್ಯತೇ— ‘ಯತ್ತದ್’ ಇತಿ | ಅದ್ರೇಶ್ಯಮ್ ಅದೃಶ್ಯಮ್ | ಸರ್ವೇಷಾಂ ಬುದ್ಧೀನ್ದಿ |

ಯಾಣಾಮ್ ಅಗಮ್ಯಮ್ ಇತ್ಯೇತತ್ | ದೃಶೇರ್ಬಹಿಃ ಪ್ರವೃತ್ತಸ್ಯ ಪಚ್ಚೇನ್ನಿನ್ದ್ರಿಯ
 ದ್ವಾರಕತ್ವಾತ್ | 'ಅಗ್ರಾಹ್ಯಂ' ಕರ್ಮೇನ್ನಿನ್ದ್ರಿಯಾವಿಷಯಮಿತ್ಯೇತತ್ | 'ಅಗೋ
 ತ್ರಮ್' ಗೋತ್ರಮ್ ಅನ್ವಯಃ ಮೂಲಮ್ ಇತ್ಯನರ್ಥಾನ್ವರಮ್ | ಅಗೋತ್ರಮ್
 ಅನನ್ವಯಮ್ ಇತ್ಯರ್ಥಃ | ನ ಹಿ ತಸ್ಯ ಮೂಲಮ್ ಅಸ್ತಿ ಯೇನ ಅನ್ವಿತಂ ಸ್ಯಾತ್ |
 ವರ್ಣ್ಯಸ್ತೇ ಇತಿ ವರ್ಣಾಃ ದ್ರವ್ಯಧರ್ಮಾಃ ಸ್ಥೂಲತ್ವಾದಯಃ | ಶುಕ್ಲತ್ವಾದಯೋ
 ವಾ | ಅವಿದ್ಯಮಾನಾಃ ವರ್ಣಾಃ ಯಸ್ಯ ತತ್ ಅವರ್ಣಮ್ ಅಕ್ಷರಮ್ | ಅಚಕ್ಷುಃ
 ಶ್ರೋತ್ರಮ್ ಚಕ್ಷುಶ್ಚ ಶ್ರೋತ್ರಂ ಚ ನಾಮರೂಪವಿಷಯೇ ಕರಣೇ ಸರ್ವಜನ್ಮ
 ನಾಮ್ | ತೇ ಅವಿದ್ಯಮಾನೇ ಯಸ್ಯ ತತ್ ಅಚಕ್ಷುಃಶ್ರೋತ್ರಮ್ | "ಯಃ
 ಸರ್ವಜ್ಞಃ ಸರ್ವವಿತ್" (೧-೧-೯) ಇತ್ಯಾದಿ ಚೇತನಾವತ್ತ್ವವಿಶೇಷಣತ್ವಾತ್
 ಪ್ರಾಪ್ತಂ ಸಂಸಾರಿಣಾಮಿವ ಚಕ್ಷುಃಶ್ರೋತ್ರಾದಿಭಿಃ ಕರಣೈರರ್ಥಸಾಧಕತ್ವಮ್ | ತದಿಹ
 "ಅಚಕ್ಷುಃಶ್ರೋತ್ರಮ್" ಇತಿ ವಾಯುತೇ | "ಪಶ್ಯತ್ಯಚಕ್ಷುಃ ಸ ಶೃಣೋತ್ಯ
 ಕರ್ಣಃ" (ಶ್ವೇ-೩. ೧೯) ಇತ್ಯಾದಿದರ್ಶನಾತ್ | ಕಿಂಚ ತದವಾಣಿವಾದಮ್ |
 ಕರ್ಮೇನ್ನಿನ್ದ್ರಿಯರಹಿತಮ್ ಇತ್ಯೇತತ್ | ಯತ ಏವಮ್ ಅಗ್ರಾಹ್ಯಮಗ್ರಾಹಕಂ ಚ
 ಅತೋ ನಿತ್ಯಮ್ ಅವಿನಾಶಿ | ವಿಭುಂ ವಿವಿಧಂ ಬ್ರಹ್ಮಾದಿಸ್ಥಾನರಾನ್ತಪ್ರಾಣಿಭೇದೈಃ
 ಭವತಿ ಇತಿ ವಿಭುಮ್ | ಸರ್ವಗತಂ ವ್ಯಾಪಕಮ್ ಆಕಾಶವತ್ | ಸುಸೂಕ್ಷ್ಮಮ್
 ಶಬ್ದಾದಿಸ್ಥೂಲತ್ವಕಾರಣರಹಿತತ್ವಾತ್ | ಶಬ್ದಾದಯೋ ಹಿ ಆಕಾಶವಾಯ್ವಾದೀನಾಮ್
 ಉತ್ತರೋತ್ತರಂ ಸ್ಥೂಲತ್ವಕಾರಣಾನಿ | ತದಭಾವಾತ್ ಸುಸೂಕ್ಷ್ಮಮ್ | ಕಿಂಚ
 ತದವ್ಯಯಮ್ | ಉಕ್ತಧರ್ಮತ್ವಾದೇವ ನ ವ್ಯೇತಿ ಇತ್ಯವ್ಯಯಮ್ ನ ಹಿ ಅನಿಜ್ಞಸ್ಯ
 ಸ್ವಾಜ್ಞಾಪಚಯಲಕ್ಷಣೋ ವ್ಯಯಃ ಸಂಭವತಿ ಶರೀರಸ್ಯೇವ | ನಾಪಿ ಕೋಶಾಪಚಯ
 ಲಕ್ಷಣೋ ವ್ಯಯಃ ಸಂಭವತಿ ರಾಜ್ಞ ಇವ | ನಾಪಿ ಗುಣದ್ವಾರಕೋ ವ್ಯಯಃ
 ಸಂಭವತಿ ಅಗುಣತ್ವಾತ್, ಸರ್ವಾತ್ಮಕತ್ವಾಚ್ಚ | ಯದೇವಂಲಕ್ಷಣಂ ಭೂತಯೋನಿಂ
 ಭೂತಾನಾಂ ಕಾರಣಂ ಪೃಥಿವೀವ ಸ್ಥಾವರಜಙ್ಗಮಾನಾಂ ಪರಿಪಶ್ಯಂತಿ ಸರ್ವತಃ
 ಆತ್ಮಭೂತಂ ಸರ್ವಸ್ಯ ಅಕ್ಷರಂ ಪಶ್ಯಂತಿ ಧೀರಾ ಧೀಮಂತಃ, ವಿವೇಕಿನಃ |
 ಈದೃಶಮ್ ಅಕ್ಷರಂ ಯಯಾ ವಿದ್ಯಯಾ ಅಧಿಗಮ್ಯತೇ ಸಾ ಪರಾ ವಿದ್ಯಾ ಇತಿ
 ಸಮುದಾಯಾರ್ಥಃ ||

(ಭಾಷ್ಯಾರ್ಥ)

ಮುಂದೆ ನೇಳಲಿರುವ (ಅಕ್ಷರವನ್ನು) ಮನಸ್ಸಿನಲ್ಲಿಟ್ಟುಕೊಂಡು (ಅದನ್ನು)
 (ಈಗಲೇ) ಸಿದ್ಧವಾಗಿರುವಂತೆ "ಯಾವ ಅದು" ಎಂದು ಪರಾಮರ್ಶಿಸುತ್ತದೆ.
 ಅದ್ರೇಶ್ಯಮ್ = ಅದೃಶ್ಯಮ್ (ಕಾಣದೆ ಇರುವದು) ಎಂದರೆ ಯಾವ ಬುದ್ಧೀಂದ್ರಿಯ
 ಗಳಿಗೂ¹ ತಿಳಿಯಬರದೆ ಇರುವದು ಎಂದು ಅಭಿಪ್ರಾಯ. ಏಕೆಂದರೆ ನೋಟವು

1. ಚಕ್ಷು, ಶ್ರೋತ್ರ, ಜಿಹ್ವಾ, ಚರ್ಮ, ಘ್ರಾಣ-ಎಂಬುವು ರೂಪಾದಿಗಳನ್ನು ಅಂ
 ಯುವ ಬುದ್ಧೀಂದ್ರಿಯಗಳು.

(ಅರಿವು) ಹೊರಕ್ಕೆ ಹೊರಟರೆ ಏದು ಇಂದ್ರಿಯಗಳ ಮೂಲಕವೇ ಹೊರಕ್ಕೆ ಬರಬೇಕಾಗುತ್ತದೆ. ಅಗ್ರಾಹ್ಯವಾದದ್ದು, ಎಂದರೆ ಕರ್ಮೇಂದ್ರಿಯಗಳಿಗೆ ವಿಷಯವಲ್ಲದ್ದು ಎಂದು ಅಭಿಪ್ರಾಯ. ಅಗೋತ್ರವಾದದ್ದು : ಗೋತ್ರ, ಅನ್ವಯ, ಮೂಲ-ಇವೆಲ್ಲ ಒಂದೇ ಅರ್ಥದ (ಮಾತುಗಳು). ಅಗೋತ್ರವಾದದ್ದು, ಎಂದರೆ ಅನ್ವಯವಿಲ್ಲದ್ದು ಎಂದರ್ಥ. ಅದಕ್ಕೆ ಮೂಲವೇ ಇಲ್ಲ; ಇದ್ದರೆ ಅದರಿಂದ ಅಸ್ತಿತ್ವವಾಗಬಹುದಾಗಿತ್ತು. ವರ್ಣಿಸಲ್ಪಡುತ್ತವೆಯಾದ್ದರಿಂದ ದ್ರವ್ಯಧರ್ಮಗಳಾದ ಸ್ಥೂಲತ್ವವೇ ಮುಂತಾದವುಗಳು ಅಥವಾ ಬಿಳುವು ಮುಂತಾದವುಗಳು ವರ್ಣಗಳು (ಎನಿಸುವವು). ಯಾವ (ಈ) ಅಕ್ಷರಕ್ಕೆ (ಈ) ವರ್ಣಗಳು ಇಲ್ಲವಾದ್ದರಿಂದ (ಇದು) ಅವರ್ಣವು. “ಅಚಕ್ಷುಃ ಶ್ರೋತ್ರವಾದದ್ದು” ಚಕ್ಷುವೂ ಶ್ರೋತ್ರವೂ ನಾಮ, ರೂಪ-ಇವುಗಳನ್ನು ಗೋಚರಿಸಿ (ಅರಿಯುವದಕ್ಕೆ) ಎಲ್ಲಾ ಪ್ರಾಣಿಗಳಿಗೂ (ಇರುವ) ಕರಣಗಳು; ಅವುಗಳು ಯಾವದಕ್ಕೆ ಇಲ್ಲವೋ ಆ (ಅಕ್ಷರವು) ಅಚಕ್ಷುಃಶ್ರೋತ್ರ (ವೆನಿಸುವದು). “ಯಾವನು ಸರ್ವಜ್ಞನೋ ಸರ್ವವಿದನೋ” (೧-೧-೯) ಎಂದು ಮುಂತಾಗಿ ಚೇತನವುಳ್ಳದ್ದೆಂಬ ವಿಶೇಷಣವನ್ನು (ಹಾಕಿರುವದರಿಂದ ಈ ಅಕ್ಷರವೂ) ಸಂಸಾರಿಗಳಂತೆ ಚಕ್ಷು, ಶ್ರೋತ್ರ, ಮುಂತಾದ (ಇಂದ್ರಿಯ) ಗಳಿಂದ ವಿಷಯಗಳನ್ನು ಅರಿಯುವದೆಂದು ಆಗುತ್ತದೆ. ಅದನ್ನು ಇಲ್ಲಿ “ಅಚಕ್ಷುಃಶ್ರೋತ್ರವಾದದ್ದು” ಎಂದು ಅಲ್ಲಗಳೆದಿರುತ್ತದೆ. “ಚಕ್ಷುವಿಲ್ಲದೆಯೇ ನೋಡುತ್ತಾನೆ, ಅವನು ಕರ್ಣವಿಲ್ಲದೆಯೇ ಕೇಳುತ್ತಾನೆ.” (ಶ್ಲೋ. ೩-೧೯) ಎಂದು ಮುಂತಾಗಿ (ಮಂತ್ರವರ್ಣದಲ್ಲಿ) ಕಂಡುಬರುವದರಿಂದ¹ (ಹೀಗೆಂದು ಗೊತ್ತಾಗುತ್ತದೆ). ಮತ್ತು ಅದು ಅಪಾಣಿಪಾದವಾದದ್ದು, ಎಂದರೆ **ಕರ್ಮೇಂದ್ರಿಯಗಳು**² ಇಲ್ಲದ್ದು ಎಂದು ಅಭಿಪ್ರಾಯ. ಹೀಗೆ (ಇದು) ಗ್ರಹಿಸುವದಕ್ಕೆ ಆಗದ್ದೂ (ತಾನು) ಗ್ರಹಿಸದೆ ಇರುವದೂ³ ಆಗಿರುವದರಿಂದ ನಿತ್ಯವಾದದ್ದು, ನಾಶವಾಗತಕ್ಕದ್ದಲ್ಲ. ವಿಭು ಎಂದರೆ ಬ್ರಹ್ಮನು ಮೊದಲಾಗಿ ಸ್ಥಾವರದವರೆಗಿನ ಪ್ರಾಣಿವಿಶೇಷಗಳ ರೂಪದಲ್ಲಿ ವಿಧವಿಧವಾಗಿರುವದು. ಸರ್ವಗತವಾದದ್ದು, ಎಂದರೆ ಆಕಾಶದಂತೆ (ಎಲ್ಲೆಲ್ಲಿಯೂ) ಹಬ್ಬಿಕೊಂಡಿರುವದು. ‘ಸುಸೂಕ್ಷ್ಮವಾದದ್ದು’ ಏಕೆಂದರೆ ಶಬ್ದವೇ ಮುಂತಾದ ಸ್ಥೂಲತ್ವಕ್ಕೆ ಕಾರಣವಾದ (ಧರ್ಮಗಳು) ಅದರಲ್ಲಿರುವದಿಲ್ಲ. ಆಕಾಶ, ವಾಯು ಮುಂತಾದವುಗಳು ಮುಂದು ಮುಂದಕ್ಕೆ ಹೋದಹಾಗೆಲ್ಲ (ಒಂದಕ್ಕಿಂತ ಒಂದು) ಸ್ಥೂಲವಾಗಿರುವದಕ್ಕೆ ಶಬ್ದವೇ ಮುಂತಾದವುಗಳು ಕಾರಣವಾಗಿರುವ

1. ಅತ್ಮನು ಅರಿವಿನ ರೂಪವೇ ಆಗಿರುವದರಿಂದ ಅವನಿಗೆ ವಿಷಯಗಳನ್ನು ಬೆಳಗುವದಕ್ಕೆ ಕರಣಗಳು ಬೇಡ.

2. ವಾಕ್ಯ, ಪಾಣಿ, ಪಾದ, ಪಾಯು, ಉಪಸ್ಥ-ಎಂದಿವು ಕರ್ಮೇಂದ್ರಿಯಗಳು.

3. ಕರಣಗಳಿಂದ ಅರಿಯದಿರುವದು. ಅರಿವಿಗೆ ಗೋಚರವಾಗಿರುವದೂ ಅರಿಯುವ ವಿಕಾರವುಳ್ಳದ್ದೂ ಆಗಿರುವದು ಅನಿತ್ಯವಾಗಿರುತ್ತದೆ. ಇದು ಅಂಥದ್ದಲ್ಲ.

ವಷ್ಟೆ.¹ ಅವು ಇಲ್ಲದ್ದರಿಂದ (ಈ ಅಕ್ಷರವು) ಸುಸೂಕ್ಷ್ಮವಾಗಿರುವದು. ಮತ್ತು ಅದು ಅವ್ಯಯವಾಗಿರುತ್ತದೆ. ಅದು ಮೇಲೆ ಹೇಳಿದಂಥ ಧರ್ಮವುಳ್ಳದ್ದಾಗಿದೆಯಾದ್ದರಿಂದಲೇ ವ್ಯಯವಾಗುವದಿಲ್ಲ, ಆದ್ದರಿಂದ ಅವ್ಯಯವು. ಅವಯವಗಳಲ್ಲದ್ದಕ್ಕೆ ಶರೀರದ ಹಾಗೆ ತನ್ನ ಅವಯವಗಳು ಕಡಿಮೆಯಾಗುವದೆಂಬ ವ್ಯಯವು ಹೊಂದುವ ಹಾಗಿಲ್ಲವಷ್ಟೆ. ಅರಸನಿಗೆ (ಬೋಕ್ಕಸವು ಬರಿದಾಗುವಂತೆ) ತನ್ನ ಕೋಶವು ಕಡಿಮೆಯಾಗುವದೆಂಬ ವ್ಯಯವೂ ಆಗುವ ಹಾಗಿಲ್ಲ. ಗುಣಗಳ ಮೂಲಕವಾಗಿಯೂ (ಇದಕ್ಕೆ) ವ್ಯಯವು ಆಗುವ ಹಾಗಿಲ್ಲ; ಏಕೆಂದರೆ ಇದು ನಿರ್ಗುಣವಾಗಿರುತ್ತದೆ. ಮತ್ತು ಎಲ್ಲದರ ರೂಪದಲ್ಲಿಯೂ ಇದ್ದುಕೊಂಡಿರುತ್ತದೆ.

ಈ ಮೇಲೆ ಹೇಳಿದ ಸ್ವರೂಪವುಳ್ಳ ಯಾವ (ಈ) ಭೂತಯೋನಿಯನ್ನು² ಭೂತಗಳ ಕಾರಣವನ್ನು ಪೃಥಿವಿಯು ಸ್ಥಾವರಗಳಿಗೆ ಹೇಗೋ ಹಾಗೆ (ಭೂತಗಳಿಗೆ ಕಾರಣವಾಗಿರುವ ಇದನ್ನು) ಪರಿಪಶ್ಯಂತಿ ಎಲ್ಲಾ ಕಡೆಯಲ್ಲಿಯೂ ಎಲ್ಲರಿಗೂ ಆತ್ಮನಾಗಿರುವ (ಈ) ಅಕ್ಷರವನ್ನು ಧೀರರು, ಧೀಮಂತರು, ವಿವೇಕಿಗಳಾದವರು ಕಂಡುಕೊಳ್ಳುವರು. ಇಂಥ ಅಕ್ಷರವು ಯಾವ ವಿದ್ಯೆಯಿಂದ ಪ್ರಾಪ್ತವಾಗುತ್ತದೆಯೋ ಅದು ಪರವಿದ್ಯೆ³ ಎಂಬುದು ಒಟ್ಟರ್ಥವು.

ಅಕ್ಷರದಿಂದಾಗುವ ಸೃಷ್ಟಿ

(ಭಾಷ್ಯ)

೨೦. ಭೂತಯೋನಿರಕ್ಷರಮಿತ್ಯುಕ್ತಮ್⁴ | ತತ್ ಕಥಂ ಭೂತಯೋನಿತ್ವಮಿತಿ ಉಚ್ಯತೇ ಪ್ರಸಿದ್ಧದೃಷ್ಟಾನ್ವೈಃ |

(ಭಾಷ್ಯಾರ್ಥ)

ಅಕ್ಷರವು ಭೂತಗಳಿಗೆ ಯೋನಿ ಎಂದು ಹೇಳಿದೆಯಷ್ಟೆ. ಹಾಗಾದರೆ ಭೂತಗಳಿಗೆ ಯೋನಿ ಎಂದರೆ ಹೇಗೆ? ಎಂಬುದನ್ನು ಪ್ರಸಿದ್ಧವಾದ ದೃಷ್ಟಾಂತಗಳಿಂದ (ಈ ಮಂತ್ರದಲ್ಲಿ) ಹೇಳಲಾಗುತ್ತದೆ:—

1. ಶಬ್ದ, ಸ್ಪರ್ಶ, ರೂಪ, ರಸ, ಗಂಧ-ಈ ಗುಣಗಳು ಹೆಚ್ಚಿದಂತೆಲ್ಲ ಭೂತಗಳು ಸ್ಥೂಲವಾಗುತ್ತವೆ. ಕ. ಭಾ. ಭಾ. ೧೦೫.

2. ಪೃಥಿವಿಯೇ ಸ್ಥಾವರಜಂಗಮವಸ್ತುಗಳಾಗಿ ಪರಿಣಮಿಸುವಂತೆ ಬ್ರಹ್ಮವೇ ಆಕಾಶಾದಿಭೂತಗಳಾಗಿರುತ್ತದೆ. ಇಲ್ಲಿ 'ಭೂತಯೋನಿ' (ಭೂತಗಳಿಗೆ ಕಾರಣ) ಎಂದು ಕರೆದಿರುವದು ಸಾಂಖ್ಯರ ಪ್ರಧಾನವಲ್ಲ, ಪರನೂತ್ಮನೇ ಎಂಬುದನ್ನು ಬ್ರ. ಸೂ. ಭಾ. ೧-೨-೧೧ ರಲ್ಲಿ ವಿಚಾರಮಾಡಿ ನಿರ್ಣಯಿಸಿರುತ್ತದೆ.

3. ಅದೃಶ್ಯತ್ವಾದಿಧರ್ಮಗಳಿಂದೊಡಗೂಡಿದ್ದು ಜಗತ್ಪಾರಿಣವಾಗಿರುವದೇ ಬ್ರಹ್ಮವು; ಅದನ್ನು ಅರಿತುಕೊಳ್ಳುವ ವಿದ್ಯೆಯೇ ಪರವಿದ್ಯೆ. ಅದನ್ನು ಅರಿತುಕೊಂಡರೇ ಎಲ್ಲವನ್ನೂ ಅರಿತಂತೆ ಆಗುತ್ತದೆ ಎಂದಭಿಪ್ರಾಯ.

4. ಭೂತಯೋನೈಕ್ಷರಮ್ ಎಂಬ ಅ|| ಪಾಠಕ್ಕಿಂತ ಈ ವಾ|| ಕಾ|| ಪಾಠವು ಉತ್ತಮ.

ಯಥೋರ್ಣನಾಭಿಃ ಸೃಜತೇ ಗೃಹ್ಣತೇ ಚ
 ಯಥಾ ಪೃಥಿವ್ಯಾ ಮೋಷಧಯಃ ಸಂಭವನ್ತಿ |
 ಯಥಾ ಸತಃ ಪುರುಷಾತ್ ಕೇಶಲೋಮಾನಿ
 ತಥಾಃಕ್ಷರಾತ್ ಸಂಭವತೀಹ ವಿಶ್ವಮ್ || ೨ ||

೨. ಹೇಗೆ ಜೇಡರಹುಳು ಸೃಷ್ಟಿಮಾಡಿ ಮತ್ತೆ (ಹಿಂದಕ್ಕೆ) ತೆಗೆದು ಕೊಳ್ಳುವದೋ, ಹೇಗೆ ಪೃಥಿವಿಯಲ್ಲಿ ಗಿಡಮರಗಳು ಉಂಟಾಗುವವೋ (ಹೇಗೆ) ಇರುವ ಮನುಷ್ಯನಿಂದ ದೊಡ್ಡಕೂದಲು ಸಣ್ಣಕೂದಲುಗಳು (ಹುಟ್ಟುವವೋ) ಹಾಗೆ ಅಕ್ಷರದಿಂದ ಇಲ್ಲಿ ಎಲ್ಲವೂ ಉಂಟಾಗುತ್ತದೆ.

(ಭಾಷ್ಯ)

೨೧. ಯಥಾ ಲೋಕೇ ಪ್ರಸಿದ್ಧಮ್¹ | ಊರ್ಣನಾಭಿಃ ಲೂತಾಕೇಟಃ ಕಿಂಚಿತ್ ಕಾರಣಾಂತರಮ್ ಅನಪೇಕ್ಷ್ಯ ಸ್ವಯಮೇವ ಸೃಜತೇ ಸ್ವಶರೀರಾವ್ಯತಿರಿಕ್ತಾನೇವ ತನ್ಮೂನ್ ಬಹಿಃ ಪ್ರಸಾರಯತಿ | ಪುನಃ ತಾನೇವ ಗೃಹ್ಣತೇ ಚ ಸ್ವಾತ್ಮಭಾವಮೇವ ಅಪಾದಯತಿ | ಯಥಾ ಚ ಪೃಥಿವ್ಯಾಮ್ ಓಷಧಯಃ ವ್ರೀಹ್ಯಾದಿ ಸ್ಥಾವರಾಣಿ² ಇತ್ಯರ್ಥಃ | ಸ್ವಾತ್ಮಾವ್ಯತಿರಿಕ್ತಾ ಏವ (ಸಂಭವನ್ತಿ) ಪ್ರಭವನ್ತಿ³ | ಯಥಾ ಚ ಸತಃ ವಿದ್ಯಮಾನಾತ್ ಜೀವತಃ ಪುರುಷಾತ್ ಕೇಶಲೋಮಾನಿ ಕೇಶಾಶ್ಚ ಲೋಮಾನಿ ಚ ಸಂಭವನ್ತಿ ವಿಲಕ್ಷಣಾನಿ | ಯಥಾ ಏತೇ ದೃಷ್ಟಾಂತಾಃ ತಥಾ ವಿಲಕ್ಷಣಂ ಸಲಕ್ಷಣಂ ಚ ನಿಮಿತ್ತಾಂತರಾನಪೇಕ್ಷಾತ್ | ಯಥೋಕ್ತಲಕ್ಷಣಾತ್ ಅಕ್ಷರಾತ್ ಸಂಭವತಿ ಸಮುತ್ಪದ್ಯತೇ ಇಹ ಸಂಸಾರಮಣ್ಡಲೇ ವಿಶ್ವಂ ಸಮಸ್ತಂ ಜಗತ್ | ಅನೇಕ ದೃಷ್ಟಾಂತೋಪಾದಾನಂ ತು ಸುಖಾವಬೋಧನಾರ್ಥಮ್⁴ ||

(ಭಾಷ್ಯಾರ್ಥ)

ಹೇಗೆ ಲೋಕದಲ್ಲಿ ಪ್ರಸಿದ್ಧವಾಗಿರುವಂತೆ ಜೇಡರಹುಳುವೆಂಬ ನೂಲೆಳೆಯನ್ನು ಮಾಡುವ ಹುಳು ಮತ್ತೊಂದು ಕಾರಣವನ್ನು ಬಯಸದೆ^೧ ತಾನೇ ಸೃಷ್ಟಿಮಾಡು

1. 'ಪ್ರಸಿದ್ಧಃ' ಎಂಬ ಕಾ|| ವಾ|| ಮೈ|| ಪಾಠಗಳಲ್ಲಿ ಜೇಡರಹುಳುವೊಂದೇ ಪ್ರಸಿದ್ಧವಾಗಿರುವದೆಂಬ ಅಭಿಪ್ರಾಯವು ಹೊರಡುತ್ತದೆ. ಈಗಿನ ಆ|| ಗೋ|| ಪಾಠದಲ್ಲಿ ಇಲ್ಲಿರುವ ದೃಷ್ಟಾಂತಗಳೆಲ್ಲ ಪ್ರಸಿದ್ಧವಾಗಿವೆ ಎಂಬ ಅಭಿಪ್ರಾಯವು ತೋರುತ್ತದೆ. ಇದೇ ಮೇಲು.

2. 'ಸ್ಥಾವರಾನ್ತಾನಿ' ಎಂಬ ಪಾಠಕ್ಕಿಂತ ಈ ವಾ|| ಪಾಠವು ಉತ್ತಮವೆಂದು ತೋರುತ್ತದೆ.

3. 'ಸಂಭವನ್ತಿ' ಎಂಬ ಮೂಲದ ಮಾತು ಮುದ್ರಿತಪುಸ್ತಕಗಳಲ್ಲಿ ಬಿಟ್ಟು ಹೋಗಿದೆ. 'ಪ್ರಭವನ್ತಿ' ಎಂಬುದೇ 'ಸಂಭವನ್ತಿ' ಎಂದಿರಬಹುದು; ಅಥವಾ ಅದು ಮೂಲದ ಅರ್ಥವಾಗಿಯೂ ಇರಬಹುದು.

4. 'ಸುಖಾರ್ಥಪ್ರಬೋಧನಾರ್ಥಮ್' ಎಂಬ ಆ|| ಪಾಠಕ್ಕೆ ಸುಲಭವಾಗಿ ವಿಷಯವನ್ನು ತಿಳಿಸುವದಕ್ಕಾಗಿ ಎಂದರ್ಥ.

5. ತಾನೇ ಪ್ರಕೃತಿಯಾಗಿ ಸೂ. ಭಾ. ೧-೪-೨೩ ರಿಂದ ೨೭, ೨-೪-೨೫, ೨೬.

ತ್ತದೆಯೋ, ತನ್ನ ಮೈಗಿಂತ ಬೇರೆಯಲ್ಲದ ನೂಲೆಳೆಗಳನ್ನೇ ಹೊರಕ್ಕೆ ಹಾಕು ತ್ತದೆಯೋ; ಮತ್ತೆ ಅವುಗಳನ್ನೇ ಹಿಂದಕ್ಕೆ ತೆಗೆದುಕೊಳ್ಳುವದೋ ಎಂದರೆ ತನ್ನ ರೂಪವನ್ನೇ ಮಾಡಿಕೊಂಡುಬಿಡುವದೋ, ಮತ್ತು ಹೇಗೆ ಭೂಮಿಯಲ್ಲಿ ಓಷಧಿಗಳು ಎಂದರೆ ಬತ್ತವೇ ಮುಂತಾದ ಸ್ಥಾವರಗಳು ಎಂದರ್ಥ. (ಅವು) ಹೇಗೆ ತನಗಿಂತ ಬೇರೆಯಾಗದೆಯೇ ಉಂಟಾಗುವವೋ ಹುಟ್ಟುವವೋ ಮತ್ತು ಹೇಗೆ ಇರುವ, ಇದ್ದು ಕೊಂಡಿರುವ, ಬದುಕಿರುವ ಮನುಷ್ಯನಿಂದ ಕೇಶಲೋಮಗಳು ಎಂದರೆ ದೊಡ್ಡ ಕೂದಲು, ಸಣ್ಣ ಕೂದಲು (ಅವನ ಮೈಗಿಂತ) ಬೇರೆ ತೆರನಾದವಾಗಿ ಹುಟ್ಟುತ್ತವೆಯೋ, ಈ ದೃಷ್ಟಾಂತಗಳು (ಹೇಗೆ ಕಂಡುಬರುವವೋ) ಹಾಗೆಯೇ ಮತ್ತೊಂದು ನಿಮಿತ್ತ ವನ್ನು ಬಯಸದ ಹಿಂದೆ ಹೇಳಿದ ಲಕ್ಷಣವುಳ್ಳ ಅಕ್ಷರದಿಂದ (ಅದಕ್ಕಿಂತ) ವಿಲಕ್ಷಣವೂ ಅದರ ಹಾಗಿರುವ ಲಕ್ಷಣವುಳ್ಳದ್ದು¹ ಆದ ವಿಶ್ವವು ಎಂದರೆ ಜಗತ್ತೆಲ್ಲವೂ ಇಲ್ಲಿ ಎಂದರೆ ಸಂಸಾರಮಂಡಲದಲ್ಲಿ² ಉಂಟಾಗುತ್ತದೆ, ಹುಟ್ಟುತ್ತದೆ. ಅನೇಕ ದೃಷ್ಟಾಂತಗಳನ್ನು (ಉದಾಹರಣೆಗೆ) ತೆಗೆದುಕೊಂಡಿರುವದಾದರೋ ಸುಖವಾಗಿ (ವಿಷಯವನ್ನು) ತಿಳಿಸುವದಕ್ಕಾಗಿ.

ಸೃಷ್ಟಿಕ್ರಮ

(ಭಾಷ್ಯ)

೨೨. ಯದ್ ಬ್ರಹ್ಮಣ ಉತ್ಪದ್ಯಮಾನಂ ವಿಶ್ವಮ್, ತತ್ ಅನೇನ ಕ್ರಮೇಣ ಉತ್ಪದ್ಯತೇ, ನ ಯುಗಪದ್ ಬದರಮುಷ್ಟಿಪ್ರಕ್ಷೇಪವತ್ ಇತಿ ಕ್ರಮನಿಯಮು ವಿವಕ್ಷಾ ಧೋರ್ಘಯಂ ಮನ್ತ್ರ ಆರಭ್ಯತೇ—

(ಭಾಷ್ಯಾರ್ಥ)

ಬ್ರಹ್ಮದಿಂದ ಹುಟ್ಟುವ, ಪ್ರಪಂಚವೆಂಬುದಿದೆಯಲ್ಲ, ಅದು ಈ ಕ್ರಮದಿಂದ³ ಹುಟ್ಟುತ್ತದೆಯೋ ಹೊರತು ಎಗಚಿಕಾಯಿಯ ಮುಷ್ಟಿಯನ್ನು ಜಿಲ್ಲಿದರೆ ಹೇಗೋ

1. ಬ್ರಹ್ಮವು ಜಗತ್ತಿಗೆ ಉಪಾದಾನಕಾರಣವಾದರೆ ಕಾರ್ಯಕಾರಣಗಳಿಗೆ ಸಾಲಕ್ಷಣ್ಯ ವಿರಬೇಕು; ಅದರೆ ಚೇತನವಾದ ಶುದ್ಧವಾದ ಬ್ರಹ್ಮದಿಂದ ಅಚೇತನವಾದ ಅಶುದ್ಧವಾದ ಜಗತ್ತು ಉಂಟಾದದ್ದು ಹೇಗೆ? ಎಂಬ ಅಕ್ಷೇಪಕ್ಕೆ ದೃಷ್ಟಾಂತಗಳಿಂದ ಸಮಾಧಾನವನ್ನು ಹೇಳಿದೆ. ಸೂ. ಭಾ. ೨-೧-೪ರಿಂದ ೧೧ರವರೆಗೆ ಈ ವಿಷಯವನ್ನು ಚರ್ಚಿಸಿದೆ.

2. ಸಂಸಾರದೃಷ್ಟಿಯಿಂದ ಜಗತ್ತು ಹುಟ್ಟುತ್ತದೆ, ಪರಮಾರ್ಥವಾಗಿ ಅಲ್ಲ.

3. ಸೃಷ್ಟಿಯು ಮಿಥ್ಯೆ (೨-೨-೩)ಯಾದ್ದರಿಂದ ಇದಕ್ಕೆ ಕ್ರಮವೇನೂ ಇರಬೇಕಾದ ದಿಲ್ಲ. ಅದರೂ ಸೃಷ್ಟಿಯನ್ನು ಈ ಕ್ರಮದಿಂದ ತಿಳಿದುಕೊಳ್ಳಬೇಕಾಗುವದು ಎಂಬುದನ್ನು ಇಲ್ಲಿ ಹೇಳಿದೆ. ಈ ಕ್ರಮವಿಚಾರವನ್ನು ಬ್ರ. ಸೂ. (೨-೩)ರಲ್ಲಿ ಮಾಡಿರುತ್ತದೆ; ಇದು ಮಧ್ಯಮಾಧಿಕಾರಿಗಳಿಗೆ ಲಯಚಿಂತನೆಗೆ ಉಪಯೋಗವಾಗುತ್ತದೆ.

ಹಾಗೆ ಒಟ್ಟಿಗೇ ಹುಟ್ಟುವದಿಲ್ಲ ಎಂದು (ಸೃಷ್ಟಿಗೆ) ಕ್ರಮವನ್ನು ಗೊತ್ತುಪಡಿಸಿ ತಿಳಿಸುವದಕ್ಕೇಂದು ಈ ಮಂತ್ರವನ್ನು ಆರಂಭಿಸಿದೆ:

ತಪಸಾ ಚೀಯತೇ ಬ್ರಹ್ಮ

ತತೋಽನ್ನ ಮುಭಿಜಾಯತೇ |

ಅನ್ನಾತ್ ಪ್ರಾಣೋ ಮನಃ ಸತ್ಯಂ

ಲೋಕಾಃ ಕರ್ಮಸು ಚಾಮೃತಮ್

|| ೮ ||

೮. ಬ್ರಹ್ಮವು ತಪಸ್ಸಿನಿಂದ ಉಬ್ಬುತ್ತದೆ. ಅದರಿಂದ ಅನ್ನವುಂಟಾಗುತ್ತದೆ. ಅನ್ನದಿಂದ ಪ್ರಾಣವು, ಮನಸ್ಸು, ಸತ್ಯವು, ಲೋಕಗಳು, ಕರ್ಮಗಳಲ್ಲಿ ಅಮೃತವು.

(ಭಾಷ್ಯ)

೨೩. ತಪಸಾ ಜ್ಞಾನೇನ ಉತ್ಪತ್ತಿವಿಧಿಜ್ಞತಯಾ ಭೂತಯೋನ್ಮುಕ್ತರಂ ಬ್ರಹ್ಮ ಚೀಯತೇ ಉಪಚೇಯತೇ ಉತ್ಪಿಸಾದಯಿಷತ್ ಇದಂ ಜಗತ್ ಆಜ್ಞುರಮಿವ ಬೀಜಂ ಉಚ್ಯುನತಾಂ ಗಚ್ಛತಿ ಪುತ್ರಮಿವ ಪಿತಾ ಹರ್ಷೇಣ | ಏವಂ ಸರ್ವಜ್ಞತಯಾ ಸೃಷ್ಟಿಸ್ಥಿತಿ ಸಂಹಾರಶಕ್ತಿವಿಜ್ಞಾನವತ್ತಯಾ ಉಪಚಿತಾತ್ ತತೋ ಬ್ರಹ್ಮಣಃ ಅನ್ನಮ್ ಅದ್ಯತೇ ಭುಜ್ಯತೇ ಇತಿ ಅನ್ನಮ್ ಅವ್ಯಾಕೃತಮ್ ಸಾಧಾರಣಂ (ಕಾರಣಂ) ಸಂಸಾರಿಣಾಂ ವ್ಯಾಚೀರ್ಷಿತಾವಸ್ಥಾರೂಪೇಣ ಅಭಿಜಾಯತೇ ಉತ್ಪದ್ಯತೇ | ತತಶ್ಚ ಅವ್ಯಾಕೃತಾತ್ ವ್ಯಾಚೀರ್ಷಿತಾವಸ್ಥಾತೋಽನ್ನಾತ್ ಪ್ರಾಣಃ ಹಿ ರಣ್ಯಗರ್ಭಃ ಬ್ರಹ್ಮಣೋ ಜ್ಞಾನಕ್ರಿಯಾಶಕ್ತ್ಯಧಿಸ್ಥಿತಜಗತ್ಪ್ರಾಧಾರಣಃ ಅವಿದ್ಯಾಕಾಮಕರ್ಮಭೂತ ಸಮುದಾಯಬೀಜಾಜ್ಞುರೋ ಜಗದಾತ್ಮಾ ಅಭಿಜಾಯತೇ ಇತಿ ಅನುಷಜ್ಞಃ | ತಸ್ಮಾಚ್ಚ ಪ್ರಾಣಾತ್ ಮನಃ ಮನಃಪ್ರಿಯಂ ಸಜ್ಜಲ್ಪವಿಕಲ್ಪಸಂಶಯನಿರ್ಣಯಾದ್ಯಾತ್ಮಕಮ್ ಅಭಿಜಾಯತೇ | ತತೋಽಪಿ ಸಜ್ಜಲ್ಪದ್ಯಾತ್ಮಕಾತ್ ಮನಃಃ ಸತ್ಯಂ ಸತ್ಯಾಖ್ಯಮ್ ಆಕಾಶಾದಿಭೂತಪಚ್ಚಾಕಮ್ ಅಭಿಜಾಯತೇ | ತಸ್ಮಾತ್ ಸತ್ಯಾಖ್ಯಾತ್ ಭೂತಪಚ್ಚಾಕಾತ್ ಅಣುಕ್ರಮೇಣ ಸಪ್ತಲೋಕಾಃ ಭೂರಾದಯಃ | ತೇಷು ಮನುಷ್ಯಾದಿ ಪ್ರಾಣಿವರ್ಣಾಶ್ರಮಕ್ರಮೇಣ ಕರ್ಮಾಣಿ | ಕರ್ಮಸು ಚ ನಿಮಿತ್ತಭೂತೇಷು ಅವೃತಂ ಕರ್ಮಜಂ ಫಲಮ್ | ಯಾವತ್ ಕರ್ಮಾಣಿ ಕಲ್ಪಕೋಟಿಶತೈರಪಿ ನ ವಿನಶ್ಯಂತಿ ತಾವತ್ ಫಲಂ ನ ವಿನಶ್ಯತಿ ಇತಿ ಅವೃತಮ್ ||

(ಭಾಷಾರ್ಥ)

ಸೃಷ್ಟಿಯ ರೀತಿಯನ್ನು ಬಲ್ಲದ್ದಾದರಿಂದ ಭೂತಯೋನಿಯಾದ ಅಕ್ಷರವು ತಪಸ್ಸಿನಿಂದ ಎಂದರೆ ಜ್ಞಾನದಿಂದ ಉಬ್ಬುತ್ತದೆ. ಈ ಜಗತ್ತನ್ನು ಇನ್ನೇನು ಉಂಟು ಮಾಡಬೇಕು ಎಂಬ (ಸ್ಥಿತಿಯಲ್ಲಿ), ಅಂಕುರವನ್ನುಂಟು(ಮಾಡುವ ಸ್ಥಿತಿಯಲ್ಲಿ)ರುವ ಬೀಜದಂತೆ, ಪುತ್ರನನ್ನುಂಟುಮಾಡುವ ಹರ್ಷದಿಂದ (ಉಬ್ಬುವ) ತಂದೆಯಂತೆಯೂ

ದೊಡ್ಡದಾಗುತ್ತದೆ, ದಪ್ಪನಾಗುತ್ತದೆ.¹ ಹೀಗೆ ಸರ್ವಜ್ಞನಾಗಿರುವದರಿಂದ ಸೃಷ್ಟಿ, ಸ್ಥಿತಿ, ಸಂಹಾರ ಇವುಗಳ ವಿಷಯದ ಶಕ್ತಿ ಮತ್ತು ಜ್ಞಾನಗಳಿಂದ ಕೂಡಿ ಬೆಳೆದು ಕೊಂಡ ಆ ಬ್ರಹ್ಮದಿಂದ ಅನ್ನವು ಎಂದರೆ ತಿನ್ನಲ್ಪಡುತ್ತದೆ, ಅನುಭವಿಸಲ್ಪಡುತ್ತದೆ ಯಾದ್ದರಿಂದ ಅನ್ನವೆನಿಸಿರುವ ಅನ್ಯಾಕೃತವು ಸಂಸಾರಿ (ಜೀವರು)ಗಳಿಗೆ ಸಮಾನವಾಗಿರುವ² (ಕಾರಣವು)³ ಬಿಡಿಯಾಗಿ ಮಾಡಲೆಳಸಿದ ಅವಸ್ಥೆಯ ರೂಪದಿಂದ ಉಂಟಾಗುತ್ತದೆ, ಹುಟ್ಟುತ್ತದೆ.⁴ ಆ ಅನ್ಯಾಕೃತನೆಂಬ ಬಿಡಿಯಾಗಿ ಮಾಡಲೆಳಸಿದ ಅವಸ್ಥೆಗೆ ಬಂದಿರುವ ಅನ್ನದಿಂದ ಪ್ರಾಣನು, ಹಿರಣ್ಯಗರ್ಭನು, ಬ್ರಹ್ಮದ ಜ್ಞಾನಶಕ್ತಿ ಕ್ರಿಯಾಶಕ್ತಿಗಳಿಂದ ಆಳಲ್ಪಡುವ ಜಗತ್ತಿನ ಸಾಮಾನ್ಯಸ್ವರೂಪನು⁵ ಅವಿದ್ಯಾಕಾಮ ಕರ್ಮಭೂತಸಮೂಹಗಳ ಬೀಜದ ಅಂಕುರವಾಗಿರುವ ಜಗದಾತ್ಮನು, 'ಉಂಟಾಗುತ್ತಾನೆ' ಎಂದು (ಹಿಂದಿನ ಶಬ್ದವನ್ನು) ಸೇರಿಸಿಕೊಳ್ಳಬೇಕು. ಆ ಪ್ರಾಣದಿಂದ ಮನಸ್ಸು, ಎಂದರೆ ಸಂಕಲ್ಪ, ವಿಕಲ್ಪ, ಸಂಶಯ, ನಿರ್ಣಯ, ಮುಂತಾದ⁶ ರೂಪದ ಮನಸ್ಸೆಂಬ ಹೆಸರಿನ (ತತ್ತ್ವವು) ಹುಟ್ಟುತ್ತದೆ. ಆ ಸಂಕಲ್ಪವೇ ಮೊದಲಾದ ಸ್ವರೂಪದ⁷ ಮನಸ್ಸಿನಿಂದಲೂ ಸತ್ಯವು, ಎಂದರೆ ಸತ್ಯನೆಂಬ ಹೆಸರಿನ ಆಕಾಶವೇ ಮುಂತಾದ ಭೂತಪಂಚಕವು⁸ ಉಂಟಾಗುತ್ತದೆ. ಆ ಸತ್ಯನೆಂಬ ಹೆಸರಿನ ಭೂತ

1. ನಾಮರೂಪಗಳನ್ನುಂಟುಮಾಡುವ ಅವಸ್ಥೆಗೆ ಬರುತ್ತದೆ.

2. ಅನ್ಯಾಕೃತವು ಎಂದರೆ ನಾಮರೂಪಗಳು ಹೊರತೋರುವ ಮುಂಚಿನ ಅವುಗಳ ಸೂಕ್ಷ್ಮಸ್ಥಿತಿಯು. ಇದನ್ನು ಈಶ್ವರಶಕ್ತಿ, ಮಾಯೆ, ಅವ್ಯಕ್ತ-ಎಂದೂ ಕರೆಯುವರು. ಸೂ. ಭಾ. ೧-೪-೨. ಸೂ. ಭಾ. ೧-೨-೨, ನೋಡಿ. ಅನ್ಯಾಕೃತವು ವಿಷಯೇಂದ್ರಿಯಶರೀರವಾಗಿ ಪರಿಣಮಿಸುವದರಿಂದ ಇದನ್ನೇ ಎಲ್ಲಾ ಪ್ರಾಣಿಗಳೂ ಅನುಭವಿಸುವರು ಎಂದಿದೆ.

3. 'ಕಾರಣಮ್' ಎಂಬ ಮಾತು ಅ|| ಪಾಠದಲ್ಲಿಲ್ಲ; ಇಲ್ಲದಿದ್ದರೂ ಚಿಂತೆಯಿಲ್ಲ.

4. ವ್ಯಾಕೃತವಾಗುವದಕ್ಕೆ ಸಜ್ಜಾದ ಅವಸ್ಥೆಗೆ ಬರುವದೇ ಅನ್ಯಾಕೃತದ ಉತ್ಪತ್ತಿ. ಏಕೆಂದರೆ ಅದು ಅವಿದ್ಯೆಯಿರುವವರೆಗೆ ಇದ್ದೇ ಇರುತ್ತದೆ. ಬ್ರ. ಸೂ. ೨-೧-೩೬.

5. 'ಜ್ಞಾನಕ್ರಿಯಾಶಕ್ತ್ಯಧಿಸ್ಥಿತಃ' ಎಂಬ ವಾ|| ಕಾ|| ಪಾಠದಲ್ಲಿ ಇದು ಹಿರಣ್ಯಗರ್ಭನ ವಿಶೇಷಣವಾಗುವದು. ಹಿರಣ್ಯಗರ್ಭನಲ್ಲಿರುವ ಶಕ್ತಿಗಳು ಬ್ರಹ್ಮದವೇ.

6. ಹಿಂದೆ ಹಿರಣ್ಯಗರ್ಭನೆಂಬ ಹೆಸರಿನಿಂದ ಹೇಳಿದ್ದು ಮಹತ್ತತ್ತ್ವವು; ಈಗ ಹೇಳಿರುವದು ಅಹಂಕಾರವು. ಇವೆರಡೂ ಸಮಷ್ಟಿರೂಪವಾದವುಗಳೇ.

7. ವಿಷಯವನ್ನು ಮನಸ್ಸಿನಲ್ಲಿ ತಂದುಕೊಳ್ಳುವದು ಸಂಕಲ್ಪವು; ಇಂಥದ್ದು, ಇಂಥದ್ದು, ಎಂದು ಕಲ್ಪಿಸಿಕೊಳ್ಳುವದು ವಿಕಲ್ಪವು; ಹೀಗೋ, ಹಾಗೋ ಎಂದು ತೂಗಾಡುವದು ಸಂಶಯವು; ಹೀಗೆಯೇ ಸರಿ ಎಂದು ಗೊತ್ತುಪಡಿಸಿಕೊಳ್ಳುವದು ನಿಶ್ಚಯವು. ಇವೇ ಮುಂತಾದ ನಮ್ಮ ಅಂತಃಕರಣವೃತ್ತಿಗಳು ಈ ಸಮಷ್ಟಿರೂಪದ ಮನಸ್ಸಿನಿಂದ ಉಂಟಾಗುವವು

8. ಭೂತಪಂಚಕಗಳಿಗೆ ಸತ್ಯ ಎಂಬ ಹೆಸರು ಬಂದಿರುವ ಕ್ರಮವನ್ನು ಬ್ರ. ೨-೩-೧, ೨, ೩ ನೋಡಿ.

ಪಂಚಕದಿಂದ ಅಂಡಕ್ರಮದಿಂದ¹ ಭೂಃ ಮುಂತಾದ ಏಳು ಲೋಕಗಳು ; ಅವುಗಳಲ್ಲಿ ಮನುಷ್ಯನೇ ಮುಂತಾದ ಪ್ರಾಣಿಗಳು, ವರ್ಣಾಶ್ರಮಗಳು, ಇವುಗಳ ಕ್ರಮದಿಂದ² ಕರ್ಮಗಳು. ಆ ಕರ್ಮಗಳನ್ನು ನಿಮಿತ್ತಮಾಡಿಕೊಂಡು ಅಮೃತವು ಎಂದರೆ ಕರ್ಮದಿಂದುಂಟಾಗುವ ಫಲವು. (ಇವು ಉಂಟಾಗುತ್ತವೆ), ನೂರುಕೋಟಿ ಕಲ್ಪಗಳಾದರೂ ಕರ್ಮಗಳು ಎಲ್ಲಿಯವರೆಗೂ ನಾಶವಾಗುವದಿಲ್ಲವೋ ಅಲ್ಲಿಯವರೆಗೆ ಫಲವು ನಾಶವಾಗುವದಿಲ್ಲ ; ಆದ್ದರಿಂದ (ಈ ಫಲವು) ಅಮೃತವೆನಿಸಿರುವದು.³

ಪರವಿದ್ಯೆಯ ಉಪಸಂಹಾರ

(ಭಾಷ್ಯ)

೨೪. ಉ ಕ್ತ ಮೇ ಣ ಅ ಥ ಮ್ ಉಪಸಂಹಾರೋಪಮಾನ್ವಯಃ ವಕ್ಷ್ಯತಿ ಮಾಣಾರ್ಥಮಾಹ—

(ಭಾಷ್ಯಾರ್ಥ)

ಮುಂದೆ ಹೇಳಲಿರುವ ವಿಷಯ(ವನ್ನು ಪ್ರಾರಂಭಿಸುವದಕ್ಕನು)ಕಾಲವಾಗಿ⁴ ಹಿಂದೆ ಹೇಳಿದ ವಿಷಯವನ್ನೇ ಉಪಸಂಹಾರಮಾಡಬೇಕೆಂದು (ಈ) ಮಂತ್ರವು (ಹೀಗೆಂದು) ಹೇಳುತ್ತದೆ :

ಯಃ ಸರ್ವಜ್ಞಃ ಸರ್ವವಿ

ದ್ಯಸ್ಯ ಜ್ಞಾನಮಯಂ ತಪಃ |

ತಸ್ಮಾದೇತದ್ ಬ್ರಹ್ಮ ನಾಮ

ರೂಪಮನ್ಯಂ ಚ ಜಾಯತೇ

|| ೯ ||

೯. ಯಾವನು ಸರ್ವಜ್ಞನೋ ಸರ್ವವಿದನೋ, ಯಾವನು ಮನಸ್ಸು ಜ್ಞಾನಮಯವಾಗಿರುವದೋ, ಆತನಿಂದ ಈ ಬ್ರಹ್ಮವೂ ನಾಮವೂ ರೂಪವೂ ಅನ್ನವೂ ಉಂಟಾಗುತ್ತದೆ.

1. ಅಂಡವು ಉತ್ಪತ್ತಿಯಾದ ಬಳಿಕ. ಭೂಃ, ಭುವಃ, ಸುವಃ, ಮಹಃ, ಜನಃ, ತಪಃ, ಸತ್ಯಮ್-ಎಂಬ ಉತ್ಪತ್ತಿಯನ್ನು ಬೃ. ಭಾ. ೧-೧-೨ ; ಛಾ. ೩-೧೯-೧ ರಲ್ಲಿ ನೋಡಿ.

2. ವರ್ಣಾಶ್ರಮಗಳು ಉತ್ಪತ್ತಿಯಾದ ಬಳಿಕ ಶಾಸ್ತ್ರೀಯಕರ್ಮಗಳುಂಟಾಗುವವು.

3. ಜ್ಞಾನದಿಂದ ಕರ್ಮಕ್ಕೆ ಬಾಧೆಯಾಗುವವರೆಗೆ ಕರ್ಮದ ಫಲವು ತಪ್ಪದೆ ಆಗುತ್ತದೆ. ಆದ್ದರಿಂದ ಫಲಕ್ಕೆ ಅಮೃತವೆಂದು ಹೆಸರು.

4. ಇಲ್ಲಿ ಸಂಗ್ರಹವಾಗಿ ಹೇಳಿರುವ ಪರಾಪರವಿದ್ಯೆಗಳನ್ನು ವಿಸ್ತಾರವಾಗಿ ಹೇಳುವದಕ್ಕಾಗಿ.

(ಭಾಷ್ಯ)

೨೫. ಯಃ ಉಕ್ತಲಕ್ಷಣಃ ಅಕ್ಷರಾಖ್ಯಃ ಸರ್ವಜ್ಞಃ | ಸಾಮಾನ್ಯೇನ ಸರ್ವಂ ಜಾನಾತಿ ಇತಿ ಸರ್ವಜ್ಞಃ | ವಿಶೇಷೇಣ ಸರ್ವಂ ವೇತ್ತಿ ಇತಿ ಸರ್ವವಿತ್ | ಯಸ್ಯ ಜ್ಞಾನಮಯಂ ಜ್ಞಾನವಿಕಾರವೇವ ಸಾರ್ವಜ್ಞ್ಯಲಕ್ಷಣಂ ತಪಃ ನಾಯಾಸಲಕ್ಷಣಮ್ | ತಸ್ಮಾತ್ ಯಥೋಕ್ತಾತ್ ಸರ್ವಜ್ಞಾತ್ ಏತತ್ ಉಕ್ತಂ ಕಾರ್ಯಲಕ್ಷಣಂ ಬ್ರಹ್ಮ ಹಿರಣ್ಯಗರ್ಭಾಖ್ಯಂ ಜಾಯತೇ | ಕಿಂಚ ನಾನು ಅಸೌ ದೇವದತ್ತಃ ಯಜ್ಞದತ್ತಃ ಇತ್ಯಾದಿಲಕ್ಷಣಮ್ | ರೂಪಮ್ ಇದಂ ಶುಕ್ಲಮ್ ನೀಲಮ್ ಇತ್ಯಾದಿ | ಅನ್ವಂ ಚ ಪ್ರೀಹಿಯವಾದಿಲಕ್ಷಣಂ ಜಾಯತೇ | ಪೂರ್ವಮನ್ಮೋಕ್ಷಕ್ರಮೇಣ ಇತಿ ಅವಿರೋಧೋ ದ್ರಷ್ಟವ್ಯಃ ||

(ಭಾಷ್ಯಾರ್ಥ)

ನೇಲಿ ಹೇಳಿದ ಲಕ್ಷಣವುಳ್ಳ ಅಕ್ಷರನೆಂಬ ಹೆಸರಿನ ಯಾವ (ಪುರುಷನು) ಸರ್ವಜ್ಞನೋ ಸಾಮಾನ್ಯವಾಗಿ¹ ಎಲ್ಲವನ್ನೂ ಅರಿಯುವನಾದ್ದರಿಂದ ಸರ್ವಜ್ಞನೋ-ವಿಶೇಷರೂಪದಿಂದ² ಸರ್ವವನ್ನೂ ಅರಿಯುವನಾದ್ದರಿಂದ ಸರ್ವವಿದನೋ, ಯಾವನ ತಪಸ್ಸು ಜ್ಞಾನಮಯವಾಗಿರುವದೋ ಸರ್ವಜ್ಞತಾಸ್ವರೂಪವಾದ ಜ್ಞಾನವಿಕಾರವೇ³ ಹೊರತು ಆಯಾಸರೂಪವಾದ (ತಪಸ್ಸ)ಲ್ಲವೋ⁴ ಆ ಹಿಂದೆ ಹೇಳಿದ ಸರ್ವಜ್ಞನಿಂದ ಈ ಕಾರ್ಯರೂಪವಾದ ಹಿರಣ್ಯಗರ್ಭನೆಂಬ ಬ್ರಹ್ಮವು ಉಂಟಾಗುತ್ತದೆ. ಮತ್ತು 'ಇವನು ದೇವದತ್ತನು', '(ಇವನು) ಯಜ್ಞದತ್ತನು' - ಮುಂತಾದ ರೂಪದ ನಾನುವೂ, 'ಇದು ಬಿಳಿದು', '(ಇದು) ಕಪ್ಪು' - ಮುಂತಾದ ರೂಪವೂ ಬತ್ತ, ಜನೆ ಮುಂತಾದ ಅನ್ನವೂ ಉಂಟಾಗುತ್ತದೆ. ಹಿಂದಿನ ಮಂತ್ರದಲ್ಲಿ ಹೇಳಿದ ಕ್ರಮದಿಂದ (ಇದೆಲ್ಲವೂ ಉಂಟಾಗುತ್ತದೆ) ಎಂದು (ಪೂರ್ವಾಪರ)ವಿರೋಧವಿಲ್ಲದಂತೆ ಅರ್ಥಮಾಡಿಕೊಳ್ಳಬೇಕು.

1. ಅತ್ಮನು ತನ್ನ ಸ್ವರೂಪವಾದ ಚೈತನ್ಯಕ್ಕೆ ಎಲ್ಲವನ್ನೂ ವಿಷಯಾಕರಿಸುವನು; ಇದೇ ಸರ್ವಜ್ಞತೆಯು.

2. ವಿಜ್ಞಾನಾತ್ಮರ ರೂಪದಿಂದ ವೃತ್ತಿಜ್ಞಾನಗಳಿಂದ ಇದು ಇಂಥದ್ದು ಎಂದು ಪದಾರ್ಥಗಳನ್ನು ವಿಶೇಷರೂಪದಿಂದ ಅರಿಯುವವನೂ ಅಕ್ಷರವುರುಷನೇ.

3. ಜ್ಞಾನವಿಕಾರವೆಂಬುದು ಉಪಚಾರಕ್ಕೆ, ಬಿಲದಿಂದ ಹೊರಕ್ಕೆಬಂದ ಹಾವನ್ನು ಸೂರ್ಯನು ಬೆಳಗಿದನು ಎಂಬಂತೆ ಅತ್ಮನು ಆಲೋಚನಾರೂಪವಾದ ತಪಸ್ಸನ್ನು ಮಾಡಿದನು ಎಂಬ ವಾಕ್ಯಕ್ಕೆ ಅರ್ಥವನ್ನು ಮಾಡಬೇಕು. ಈ ಜ್ಞಾನವು ಅತ್ಮಸ್ವರೂಪವೇ. ತೈ. ಭಾ. ೨-೬, " ಸ ತಪೋಽತ ತಸ್ಯತ " ಎಂಬುದರ ವಿವರಣೆಯನ್ನು ನೋಡಿ.

4. ಉಪವಾಸವೇ ಮುಂತಾದ ರೂಪದ್ದಲ್ಲ.

ಒಂದನೆಯ ಮುಂಡಕ—ಎರಡನೆಯ ಖಂಡ

ಮುಂದಿನ ಗ್ರಂಥದ ಸಂಬಂಧ

(ಭಾಷ್ಯ)

೨೧. ಸಾಂಖ್ಯ ವೇದಾಃ ಅಪರಾ ವಿದ್ಯಾ ಉಕ್ತಾ “ಮುಗ್ಧೇದೋ ಯಜುರ್ವೇದಃ” (೧-೧-೫) ಇತ್ಯಾದಿನಾ | “ಯತ್ ತದದ್ರೇಶ್ಯಮ್” (೧-೧-೬) ಇತ್ಯಾದಿನಾ “ನಾಮರೂಪವನ್ನಂ ಚ ಜಾಯತೇ” (೧-೧-೯) ಇತ್ಯನ್ತೇನ ಗ್ರಂಥೇನ ಉಕ್ತ ಲಕ್ಷಣಮ್ ಅಕ್ಷರಮ್ ಯಯಾ ವಿದ್ಯಯಾ ಅಧಿಗಮ್ಯತೇ (೧-೧-೫) ಇತಿ ಪರಾ ವಿದ್ಯಾ ಸವಿಶೇಷಣಾ ಉಕ್ತಾ | ಅತಃಪರಮ್ ಅನಯೋರ್ವಿದ್ಯಯೋರ್ವಿಷಯೌ ವಿನೇಕ್ತವ್ಯೌ ಸಂಸಾರಮೋಕ್ಷೌ ಇತಿ ಉತ್ತರೋ ಗ್ರಂಥಃ ಆರಭ್ಯತೇ ||

(ಭಾಷ್ಯಾರ್ಥ)

“ಮುಗ್ಧೇದ ಯಜುರ್ವೇದ” (೧-೧-೫) ಮುಂತಾದ (ವಾಕ್ಯ)ದಿಂದ ಅಂಗಗಳಿಂದ ಕೂಡಿರುವ ವೇದಗಳು ಅಪರವಿದ್ಯೆ ಎಂದು ಹೇಳಲಾಯಿತು. “ಯಾವ ಅದು ಅದೃಶ್ಯವಾದದ್ದು” (೧-೧-೬) ಎಂದು ಮೊದಲಾಗಿ “ನಾಮವೂ, ರೂಪವೂ ಅನ್ನವೂ ಉಂಟಾಗುತ್ತದೆ” (೧-೧-೯) ಎಂಬವರೆಗಿನ ಗ್ರಂಥದಿಂದ (ಈ) ಹೇಳಿದ ಲಕ್ಷಣವುಳ್ಳ ಅಕ್ಷರವು ಯಾವ ವಿದ್ಯೆಯಿಂದ ಪ್ರಾಪ್ತವಾಗುತ್ತದೆಯೋ (ಅದು ಪರವಿದ್ಯೆ ೧-೧-೫) ಎಂದು ಪರವಿದ್ಯೆಯನ್ನು ವಿಶೇಷಣದೊಡನೆ¹ ಹೇಳಿದ್ದಾಯಿತು. ಇನ್ನು ಮೇಲೆ ಈ ಎರಡು ವಿದ್ಯೆಗಳ ವಿಷಯವಾದ ಸಂಸಾರಮೋಕ್ಷಗಳನ್ನು ವಿಂಗಡಿಸಿ ಹೇಳಬೇಕು ಎಂದು ಮುಂದಿನ ಗ್ರಂಥವನ್ನು ಆರಂಭಿಸಿರುತ್ತದೆ.

ಅಪರವಿದ್ಯೆಯ ವಿಷಯವನ್ನು ಮೊದಲು ಹೇಳಿರುವುದೇಕೆ ?

(ಭಾಷ್ಯ)

೨೨. ತತ್ರ ಅಪರವಿದ್ಯಾವಿಷಯಃ ಕರ್ತ್ರಾದಿಸಾಧನಕ್ರಿಯಾಫಲಭೇದರೂಪಃ ಸಂಸಾರಃ, ಅನಾದಿಃ, ಅನಂತಃ, ದುಃಖಸ್ವರೂಪತ್ವಾತ್ ಹಾತವ್ಯಃ ಪ್ರತ್ಯೇಕಂ ಶರೀರಿಭಿಃ ಸಾಮಸ್ಥ್ಯೇನ ನದೀಸ್ತ್ರೋತೋವದವಿಚ್ಛೇದ² ರೂಪಸಂಬಂಧಃ | ತದುಪಶಮಲಕ್ಷಣೋ ಮೋಕ್ಷಃ ಪರವಿದ್ಯಾವಿಷಯಃ ಅನಾದ್ಯನನ್ತೋಽಜರೋಽಮರೋಽಮೃತೋಽಭಯಃ

1. ಪರವಿದ್ಯೆಯ ವಿಶೇಷಣವೆಂದರೆ ಅದರಿಂದ ಅರಿತುಕೊಳ್ಳಬೇಕಾದ ಅಕ್ಷರಸ್ವರೂಪವೇ.

2. ‘ಅವ್ಯವಚ್ಛೇದರೂಪ’ ಎಂಬ ಅ|| ಪಾಠಕ್ಕೂ ಇದೇ ಅರ್ಥ.

ಶುದ್ಧಃ ಪ್ರಸನ್ನಃ ಸ್ವಾತ್ಮಪ್ರತಿಷ್ಠಾಲಕ್ಷಣಃ ಪರಮಾನಂದೋದ್ವಯ ಇತಿ | ಪೂರ್ವಂ ತಾವತ್ ಅಪರವಿದ್ಯಾಯಾಃ ವಿಷಯಪ್ರದರ್ಶನಾರ್ಥಮ್ ಆರಮ್ಭಃ | ತದ್ಧರ್ಶನೇ ಹಿ ತನ್ನಿವೇದೋಪಪತ್ತಿಃ¹ | ತಥಾ ಚ ವಕ್ಷ್ಯತಿ " ಪರೀಕ್ಷ್ಯ ರೋಕಾನ್ ಕರ್ಮಚಿತಾನ್ " (೧-೨-೧೨) ಇತ್ಯಾದಿನಾ | ನ ಹಿ ಅಪ್ರದರ್ಶಿತೇ ಪರೀಕ್ಷಾ ಉಪಪದ್ಯತೇ ಇತಿ ತತ್ ಪ್ರದರ್ಶಯನ್ ಆಹ—

(ಭಾಷ್ಯಾರ್ಥ)

ಇವುಗಳಲ್ಲಿ ಅಪರವಿದ್ಯೆಗೆ ವಿಷಯವಾದದ್ದು ಬೇರೆಬೇರೆಯ ಕರ್ತೃವೇ ಮುಂತಾದ ಸಾಧನ, ಕ್ರಿಯೆ, ಫಲ—ಎಂಬ ರೂಪದಲ್ಲಿರುವ ಸಂಸಾರವು. (ಇದು) ಮೊದಲಿಲ್ಲದ್ದು, ಕೊನೆಯಿಲ್ಲದ್ದು²; ದುಃಖರೂಪವಾಗಿರುವದರಿಂದ ಶರೀರಿಗಳಾದವರು ಒಬ್ಬೊಬ್ಬರೂ³ ನದಿಯ ಪ್ರವಾಹದಂತೆ ಕಡಿವಡಿಯದೆ ಹೊಂದಿಕೊಂಡು ಬಂದಿರುವ(ಇದನ್ನು) ಸಂಪೂರ್ಣವಾಗಿ⁴ ನಾಶಪಡಿಸಿಕೊಳ್ಳಬೇಕು. ಈ (ಸಂಸಾರವು) ನಾಶವಾಗುವದೆಂಬ ನೋಕ್ಷವು ಪರವಿದ್ಯೆಯ ವಿಷಯವು. (ಇದು) ಮೊದಲಿಲ್ಲದ್ದು, ಕೊನೆಯಿಲ್ಲದ್ದು⁵ ಮುಪ್ಪಿಲ್ಲದ್ದು, ಸಾವಿಲ್ಲದ್ದು, ನಿತ್ಯವಾದದ್ದು,⁶

1. ' ತನ್ನಿವೇದೋಪಪತ್ತಿಃ ' ಎಂಬ ಅ|| ಪಾಠಕ್ಕಿಂತ ಈ|| ವಾ|| ಕಾ|| ಪಾಠವು ಉತ್ತಮ.

2. ಸಂಸಾರವು ಜ್ಞಾನದಿಂದ ಬಾಧಿತವಾಗುವವರೆಗೆ ಇದಕ್ಕೆ ತುದಿಮೊದಲುಗಳಿರುವದಿಲ್ಲ. ಸೂ. ಭಾ. ೨-೧-೩೬, ೧೬. ಭಾ. ೧೫-೩.

3. ಈ ಭಾಷ್ಯಕ್ಕೆ ಏಕಜೀವವಾದವು ವಿರುದ್ಧವೆಂದು ವ್ಯಾಖ್ಯಾನಕಾರರು ಬರೆದಿರುತ್ತಾರೆ. ಇದು ನಿಜವಾದರೂ ಭಾಷ್ಯಕಾರರ ಕಾಲಕ್ಕೆ ಏಕಜೀವವಾದನಾನಾಜೀವವಾದಗಳು ಇರಲಿಲ್ಲ. ಬಂಧವು ಸತ್ಯವಾದರೆ ಒಬ್ಬನು ಮುಕ್ತನಾದರೆ ಮತ್ತೊಬ್ಬನು ನಾಶಪಡಿಸಿಕೊಳ್ಳಬೇಕಾದ ಸಂಸಾರವೇ ಇರುವದಿಲ್ಲ. ಅದು ಮಿಥ್ಯೆಯಾದ್ದರಿಂದ ಯಾರಿಗೆ ಜ್ಞಾನವುಂಟಾಗುವದೋ ಅವರಿಗೆ ಅದರ ನಾಶವಾಗುತ್ತದೆ—ಎಂಬುದು ಭಾಷ್ಯಕಾರರ ಹೃದಯವು. ಸೂ. ಭಾ. ೩-೨-೨೧ " ಏಕೇನ ಚಾದಿಮುಕ್ತೇನ " ಎಂಬ ವಾಕ್ಯವನ್ನು ನೋಡಿ. ಬೃ. ಭಾ. ೫-೧-೧ " ಪ್ರತಿಪುರುಷಂ ಪರಿಸಮಾಪ್ತಂ ಶಾಸ್ತ್ರಮ್ " ಎಂಬ ವಾಕ್ಯಕ್ಕೆ ಇದೇ ಅರ್ಥ.

4. ನಿವ್ರ ಸಮಾಧಿಗಳಲ್ಲಿ ಸಂಸಾರವು ತೋರುವದಿಲ್ಲವಾದರೂ ಸಂಪೂರ್ಣವಾಗಿ ಹೋಗಿರುವದಿಲ್ಲ.

5. ಸಂಸಾರವು ಜ್ಞಾನವುಂಟಾಗುವವರೆಗೆ ಕಾಲದಲ್ಲಿ ಪ್ರವಾಹವಾಗಿ ನಡೆದುಕೊಂಡು ಬಂದಿರುವದರಿಂದ ತುದಿಮೊದಲುಗಳಿಲ್ಲದ್ದಾಗುವದು. ಆದರೆ ನೋಕ್ಷವು ಕಾಲವನ್ನೂ ಮೀರಿದ ಅತ್ಯಸ್ವರೂಪವಾಗಿರುವದರಿಂದ ನಿಜವಾಗಿ ತುದಿಮೊದಲಿಲ್ಲದ್ದು.

6. ಅಮೃತವೆಂದರೆ ನಾಶವಾಗುವ ಸ್ವಭಾವವಿಲ್ಲದ್ದು ಎಂದರೆ ನಿತ್ಯವಾದದ್ದು.

ಭಯವಿಲ್ಲದ್ದು, ಶುದ್ಧವಾದದ್ದು, ಪ್ರಸನ್ನವಾದದ್ದು, ತನ್ನ ಆತ್ಮದಲ್ಲಿಯೇ ನೆಲೆನಿಲ್ಲುವ ದೆಂಬ¹ ರೂಪದ ತನಗೆರಡನೆಯದಿಲ್ಲದ ಪರವಾನಂದವು.

(ಇವೆರಡರಲ್ಲಿ) ಮೊದಲು ಅಪರವಿದ್ಯೆಯ ವಿಷಯವನ್ನು ತಿಳಿಸೋಣವೆಂದು (ಈ ಮುಂದಿನ ಗ್ರಂಥವನ್ನು) ಪ್ರಾರಂಭಿಸಿರುತ್ತದೆ. ಅದನ್ನು ಅರಿತುಕೊಂಡರೇ ಅಲ್ಲವೆ, ಅದರಲ್ಲಿ ವೈರಾಗ್ಯವುಂಟಾಗುವದು ಸರಿಯಾಗುತ್ತದೆ? ಆದ್ದರಿಂದಲೇ (ಮುಂದೆ ಶ್ರುತಿಯು) “ಕರ್ಮದಿಂದಾಗಿರುವ ಲೋಕಗಳನ್ನು ಪರೀಕ್ಷಿಸಿ (ಬ್ರಾಹ್ಮಣನು ವೈರಾಗ್ಯವನ್ನು ಹೊಂದುವನು)” (೧-೨-೧೨) ಎಂದು ಮುಂತಾದ (ವಾಕ್ಯದಿಂದ ಹೀಗೆಂದು) ಹೇಳುವದು. ತಿಳಿಸದೆ ಇದ್ದರೆ (ಕರ್ಮದ ವಿಷಯವನ್ನು) ಪರೀಕ್ಷಿಸುವ ದೆಂಬುದು ಹೊಂದಲಾರದಷ್ಟೆ. ಆದ್ದರಿಂದ ಅದನ್ನು ತಿಳಿಸುವದಕ್ಕಾಗಿ (ಮಂತ್ರವು ಹೀಗೆಂದು) ಹೇಳುತ್ತಿದೆ :

ಕರ್ಮಮಾರ್ಗ

ತದೇತತ್ ಸತ್ಯಂ ಮಂತ್ರೇಷು ಕರ್ಮಾಣಿ ಕವಯೋ ಯಾನ್ಯಸತ್ಯಂ-
ಸ್ತಾನಿ ತ್ರೇತಾಯಾಂ ಬಹುಧಾ ಸಂತತಾನಿ |

ತಾನ್ಯಾಚರಥ ನಿಯತಂ ಸತ್ಯಕಾಮಾ

ಏಷ ವಃ ಪನ್ಥಾಃ ಸುಕೃತಸ್ಯ ಲೋಕೇ

|| ೧ ||

೧. ಇದು ಸತ್ಯವು. ತಿಳಿದವರು ಮಂತ್ರಗಳಲ್ಲಿ ಯಾವ ಕರ್ಮಗಳನ್ನು ಕಂಡುಕೊಂಡರೋ ಅವು ತ್ರೇತೆಯಲ್ಲಿ ಬಹುವಿಧವಾಗಿ ಹಬ್ಬಿ ಕೊಂಡಿರುವವು. ಸತ್ಯಕಾಮರಾಗಿ ನಿಯತವಾಗಿ ಅವುಗಳನ್ನು ಆಚರಿಸಿರಿ. ಸುಕೃತದ ಲೋಕಕ್ಕೆ ಇದೇ ನಿಮಗೆ ಹಾದಿಯು.

(ಭಾಷ್ಯ)

೨೮. ತದೇತತ್ ಸತ್ಯಮ್ ಅವಿತಥಮ್ | ಕಿಂ ತತ್ ? ಮನ್ತ್ರೇಷು ಋಗ್ವೇದಾದ್ಯಾಶ್ಚೇಷು ಕರ್ಮಾಣಿ ಅಗ್ನಿ ಹೋತ್ರಾದೀನಿ ಮನ್ತ್ರೈರೇವ ಪ್ರಕಾಶಿತಾನಿ ಕವಯಃ ಮೇಧಾವಿನಃ ವಸಿಷ್ಠಾದಯಃ ಯಾನಿ ಅಪಶ್ಯನ್ ದೃಷ್ಟವಂತಃ | ಯತ್ ತದೇತತ್ ಸತ್ಯಮ್ ಏಶಾನ್ತ ಪುರುಷಾರ್ಥಸಾಧನತ್ವಾತ್ | ತಾನಿ ಚ ವೇದವಹಿತಾನಿ ಋಷಿ ದೃಷ್ಟಾನಿ ಕರ್ಮಾಣಿ ತ್ರೇತಾಯಾಂ ತ್ರಯಾಸಂಯೋಗಲಕ್ಷಣಾಯಾಂ ಹೌತ್ರಾ

1. ಇದನ್ನೇ “ಸ್ವಾತ್ಮನ್ಯವಸ್ಥಾನಮ್” ಎಂದು ತೈ. ಭಾ. ಸಂಬಂಧಭಾಷ್ಯದಲ್ಲಿ “ಪ್ರತ್ಯಗಾತ್ಮಸ್ವರೂಪಾವಸ್ಥಾನಮ್” ಎಂದು ಕ. ಭಾ. ಭಾ. ೧೧೨ ರಲ್ಲಿ “ಸ್ವರೂಪಾವಸ್ಥಾನಮ್” ಎಂದು ಸೂ. ಭಾ. ೪-೩-೧೪ ರಲ್ಲಿ ಗೀ. ಭಾ. ೧೮-೬೬ ರಲ್ಲಿ ಕರೆದಿರುತ್ತದೆ.

ಧ್ವಯನೌದ್ಗಾತ್ರಪ್ರಕಾರಾಯಾಮ್ ಅಧಿಕರಣಭೂತಾಯಾಮ್ ಬಹುಧಾ ಬಹು ಪ್ರಕಾರಂ ಸಂತತಾನಿ ಸಂಪ್ರವೃತ್ತಾನಿ¹ ಕರ್ಮಿಭಿಃ ಕ್ರಿಯಮಾಣಾನಿ | ತ್ರೇತಾಯಾಂ ವಾ ಯುಗೇ ಪ್ರಾಯಶಃ ಪ್ರವೃತ್ತಾನಿ | ಆತಃ ಯೂಯಂ ತಾನಿ ಆಚರಥ ನಿರ್ವರ್ತ ಯತ ನಿಯತಂ ನಿತ್ಯಂ ಸತ್ಯಕಾಮಾಃ ಯಥಾಭೂತಕರ್ಮಫಲಕಾಮಾಃ ಸಂತಃ | ಏಷ ವಃ ಯುಷ್ಮಾಕಂ ಪನ್ನಾಃ ಮಾರ್ಗಃ ಸುಕೃತಸ್ಯ ಸ್ವಯಂ ನಿರ್ವರ್ತಿತಸ್ಯ ಕರ್ಮಣಃ ಲೋಕೇ ಫಲನಿಮಿತ್ತಮ್ | ಲೋಕೈತೇ ದೃಶ್ಯತೇ ಭುಜ್ಯತೇ ಇತಿ ಕರ್ಮಫಲಂ ಲೋಕ ಉಚ್ಯತೇ | ತದರ್ಥಂ ತತ್ಪ್ರಾಪ್ತಯೇ ಏಷ ಮಾರ್ಗಃ ಇತ್ಯರ್ಥಃ | ಯಾನಿ ಏತಾನಿ ಅಗ್ನಿಹೋತ್ರಾದೀನಿ ತ್ರಯ್ಯಾಂ ವಿಹಿತಾನಿ ಕರ್ಮಾಣಿ ತಾನಿ ಏಷ ಪನ್ನಾಃ ಅವಶ್ಯಫಲಪ್ರಾಪ್ತಿಸಾಧನಮ್ ಇತ್ಯರ್ಥಃ ||

(ಭಾಷ್ಯಾರ್ಥ)

ಆ ಇದು ಸತ್ಯವು, ಹುಸಿಯಲ್ಲ. (ಇದು) ಎಂದರೆ ಯಾವದದು? ಋಗ್ವೇದವೇ ಮುಂತಾದ ಹೆಸರಿನ ಮಂತ್ರಗಳಲ್ಲಿ² ಕರ್ಮಗಳನ್ನು ಎಂದರೆ ಅಗ್ನಿಹೋತ್ರಾದಿಗಳನ್ನು ಮಂತ್ರಗಳಿಂದಲೇ ತೋರಿಸಲ್ಪಟ್ಟಿರುವ ಯಾವ ಕರ್ಮಗಳನ್ನು ತಿಳಿದವರು ಎಂದರೆ ಬಲ್ಲವರಾದ ವಸಿಷ್ಠರೇ ಮುಂತಾದವರು ಕಂಡುಕೊಂಡರೋ ಕಂಡುಹಿಡಿದರೋ³ ಆ ಇದು ಸತ್ಯವು, ಏಕೆಂದರೆ ನಿಯತವಾಗಿ (ಇದು) ಪುರುಷಾರ್ಥಕ್ಕೆ ಸಾಧನವಾಗಿರುತ್ತದೆ.⁴ ಆ ವೇದವಿಹಿತವಾಗಿ ಋಷಿಗಳು ಕಂಡುಹಿಡಿದ ಕರ್ಮಗಳು ತ್ರೇತೆಯಲ್ಲಿ ಎಂದರೆ ತ್ರಯೀಸಂಬಂಧವುಳ್ಳ⁵ ಹೌತ್ರ, ಅಧ್ವಯವ, ಔದ್ಗಾತ್ರ⁶ ಎಂಬ (ಮೂರು) ಪ್ರಕಾರದ ಆಶ್ರಯದಲ್ಲಿ ಬಹುವಿಧವಾಗಿ ಎಂದರೆ ಅನೇಕಪ್ರಕಾರವಾಗಿ ಕರ್ಮಿಗಳಿಂದ ಮಾಡಲ್ಪಟ್ಟು ಹಬ್ಬಿರುವವು, ಮುಂದಕ್ಕೆ ತರಲ್ಪಟ್ಟಿರುವವು. ಅಥವಾ ತ್ರೇತೆಯಲ್ಲಿ ಎಂದರೆ (ಆ ಹೆಸರಿನ) ಯುಗದಲ್ಲಿ ಬಹಳವಾಗಿ ಹರಡಿಕೊಂಡವುಗಳಾಗಿರುವವು.⁷ ಅದರಿಂದ ನೀವು ಸತ್ಯಕಾಮರಾಗಿರುವದರಿಂದ, ಎಂದರೆ ಸತ್ಯವಾಗಿ

1. ಇದು ವಾ|| ಪಾಠ.
2. ಕರ್ಮಗಳೆಲ್ಲ, ಬ್ರಾಹ್ಮಣದಲ್ಲಿ ಹೊಸದಾಗಿ ಕಾಣುವ ಕರ್ಮಗಳುಕೂಡ, ಮಂತ್ರದಲ್ಲಿಯೇ ಹುಟ್ಟಿದವು. ಭಾ. ಭಾ. ೨-೪-೧.
3. ಮಂತ್ರದ್ರಷ್ಟೃಗಳಿಗೆ ಋಷಿಗಳೆಂದು ಹೆಸರು.
4. ಸತ್ಯವೆಂದರೆ ಅವಶ್ಯವಾಗಿ ಫಲವನ್ನು ಕೊಡುವದು, ಪರಮಾರ್ಥಸತ್ಯವಲ್ಲ.
5. ವೇದತ್ರಯರೂಪವಾದ ಮಂತ್ರಗಳಲ್ಲಿ.
6. ಋಗ್ಯಜುಃಸಾಮಗಳನ್ನು ಪಯೋಗಿಸುವ ಮುಕ್ತಿಜರಿಗೆ ಕ್ರಮವಾಗಿ ಈ ಹೆಸರುಗಳು.
7. ಕೃತಯುಗದಲ್ಲಿ ಧ್ಯಾನ, ತ್ರೇತೆಯಲ್ಲಿ ಯಜ್ಞ, ದ್ವಾಪರದಲ್ಲಿ ಅರ್ಚನೆ, ಕಲಿಯಲ್ಲಿ ಕೇಶವಸಂಕೀರ್ತನೆ-ಇವು ಮುಖ್ಯವಾದವು ಎಂದು ಪುರಾಣ (ವಿ. ಪು. ೬-೨-೧೨) ವಚನ.

ಆಗುವ ಕರ್ಮಫಲವನ್ನು ಬಯಸುವವರಾಗಿರುವುದರಿಂದ¹ ನಿಯತವಾಗಿ ನಿತ್ಯವೂ ಆ (ಕರ್ಮಗಳನ್ನು) ಆಚರಿಸಿರಿ² ಮಾಡಿರಿ. ಇದು ನಿಮಗೆ ನಿಮ್ಮಗಳಿಗೆ ಸುಕೃತದ ಎಂದರೆ ನೀವೇ ಮಾಡಿದ ಕರ್ಮದ ಲೋಕಕ್ಕೆ ಎಂದರೆ ಫಲನಿಮಿತ್ತವಾಗಿ ಹಾದಿಯು ದಾರಿಯು. ಲೋಕೃತೇ ಎಂದರೆ ನೋಡಲ್ಪಡುತ್ತದೆ, ಅನುಭವಿಸಲ್ಪಡುತ್ತದೆ; ಅದ್ದರಿಂದ ಕರ್ಮಫಲಕ್ಕೆ ಲೋಕವೆಂದು ಹೆಸರು. ಅದಕ್ಕಾಗಿ, ಅದನ್ನು ಪಡೆಯುವದಕ್ಕೆ ಇದು ದಾರಿಯು ಎಂದರ್ಥ. ತ್ರಯಿಯಲ್ಲಿ ಯಾವ ಈ ಅಗ್ನಿಹೋತ್ರಾದಿ ಕರ್ಮಗಳು ವಿಹಿತವಾಗಿರುವವೋ ಅವುಗಳೇ ಈ ಮಾರ್ಗವು, ಎಂದರೆ ಅವಶ್ಯವಾಗಿ ಫಲವನ್ನು ಪಡೆಯುವದಕ್ಕೆ ಸಾಧನವು ಎಂದರ್ಥ.

(ಭಾಷ್ಯ)

೨೯. ತತ್ರ ಅಗ್ನಿಹೋತ್ರಮೇವ ತಾವತ್ ಪ್ರದರ್ಶನಾರ್ಥಮ್ ಉಚ್ಯತೇ | ಸರ್ವಕರ್ಮಣಾಂ ಪ್ರಾಥಮ್ಯಾತ್ | ತತ್ ಕಥಮ್ ?

(ಭಾಷ್ಯಾರ್ಥ)

ಇವುಗಳಲ್ಲಿ ಅಗ್ನಿಹೋತ್ರವನ್ನೇ ಮೊದಲು ಉಪಲಕ್ಷಣಕ್ಕಾಗಿ³ ಹೇಳಲಾಗುತ್ತದೆ; ಏಕೆಂದರೆ (ಅದು) ಕರ್ಮಗಳಿಗೆಲ್ಲ ಮೊದಲನೆಯ ಸ್ಥಾನವಾಗಿರುತ್ತದೆ. ಅದು⁴ ಹೇಗೆ? ಎಂದರೆ:—

ಯದಾ ಲೇಲಾಯತೇ ಹೃಚಿಃ

ಸಮಿದ್ಧೇ ಹವ್ಯವಾಹನೇ |

ತದಾಜ್ಯಭಾಗಾವಸ್ತರೇ-

ಶಾಹುತೀಃ ಪ್ರತಿಪಾದಯೇತ್

|| ೨ ||

೧. ಯಾವಾಗ ಸಮಿದ್ಧವಾದ ಅಗ್ನಿಯಲ್ಲಿ ಉರಿಯು ಆಡುತ್ತಿರುವದೋ ಆಗ ಅಜ್ಯಭಾಗಗಳ ಮಧ್ಯದಲ್ಲಿ ಆಹುತಿಗಳನ್ನು ಕೊಡಬೇಕು.

(ಭಾಷ್ಯ)

೨೦. ಯದೈವ ಇನ್ದ್ರಸ್ತೇರಭ್ಯಾಹಿತ್ಯೈಃ ಸಮ್ಯಕ್ ಇದ್ಧೇ ಸಮಿದ್ಧೇ ದೀಪ್ತೇ⁵ ಹವ್ಯವಾಹನೇ ಲೇಲಾಯತೇ ಚಲತಿ ಅರ್ಚಿಃ, ತದಾ ತಸ್ಮೈ ಕಾಲೇ ಲೇಲಾಯ

1. ಕರ್ಮಫಲವು ಬೇಕಾದರೆ ಕರ್ಮವನ್ನು ಮಾಡಬೇಕು. ಇಂಥ ಫಲಕ್ಕೆ ಇಂಥ ಕರ್ಮವು ಉಪಾಯವು ಎಂಬುದನ್ನು ತಿಳಿಸುವದೇ ವೇದವಿಧಿಯ ಅರ್ಥವು. ಬೃ. ಭಾ. ಸಂಬಂಧಭಾಷ್ಯವನ್ನು ನೋಡಿ.

2. ಆಚರಣೆ ನಿರ್ವರ್ತಯಥ ಎಂಬ ಅ|| ಪಾಠಕ್ಕೆ ಆಚರಿಸುತ್ತೀರಿ, ಮಾಡುತ್ತೀರಿ ಎಂದು ಕನ್ನಡ. ನಿರ್ವರ್ತಯತ ಎಂಬ ವಾ|| ಕಾ|| ಪಾಠದಲ್ಲಿ ವರ್ತಮಾನರೂಪಕ್ಕೆ ವಿಧಿಯ ಅರ್ಥವೆಂದು ಸೂಚಿಸಿದೆ.

3. ಅಗ್ನಿಹೋತ್ರವನ್ನು ಹೇಳಿದರೆ ಕರ್ಮಗಳನ್ನೆಲ್ಲ ತಿಳಿಸಿದಂತೆ ಎಂದು ಉದಾಹರಣೆಗಾಗಿ.

4. ಅಗ್ನಿಹೋತ್ರವು.

5. ಇದು ವಾ|| ಪಾಠ.

ಮಾನೇ ಚಲತಿ ಅರ್ಚಿಸಿ ಅಜ್ಯಭಾಗೌ ಅಜ್ಯಭಾಗಯೋಃ ಅನ್ತರೇಣ ಮಧ್ಯೇ ಆವಾಪ ಸ್ಥಾನೇ ಆಹುತೀಃ ಪ್ರತಿಪಾದಯೇತ್, ಪ್ರಕ್ಷಿಪೇತ್ ದೇವತಾಮ್ ಉದ್ದಿಶ್ಯ | ಅನೇಕಾಹ ಪ್ರಯೋಗಾಪೇಕ್ಷಯಾ “ ಆಹುತೀಃ ” ಇತಿ ಬಹುವಚನಮ್ ||

(ಭಾಷ್ಯಾರ್ಥ)

ಯಾವಾಗ ಸಮಿತ್ತುಗಳನ್ನು ಹಾಕಿ ಸಮಿಧವಾದ ಅಗ್ನಿಯಲ್ಲಿ ಎಂದರೆ ಚೆನ್ನಾಗಿ ಹತ್ತಿಕೊಂಡು ಉರಿಯುತ್ತಿರುವ (ಅಗ್ನಿಯಲ್ಲಿ) ಉರಿಯು ಆಡುತ್ತಿರುವದೋ ಚಲಿಸುತ್ತಿರುವದೋ ಆಗ (ಹಾಗೆ) ಆಡುತ್ತಿರುವ ಚಲಿಸುತ್ತಿರುವ ಉರಿಯಲ್ಲಿ ತುಪ್ಪದ ಎರಡು ಭಾಗಗಳ ಮಧ್ಯದಲ್ಲಿ ನಡುವೆ ಇರುವ ಆವಾಪಸ್ಥಾನದಲ್ಲಿ¹ ಆಹುತಿಗಳನ್ನು ಕೊಡಬೇಕು, ದೇವತೆಯನ್ನು ಉದ್ದೇಶಿಸಿ (ಆಹುತಿಗಳನ್ನು) ಹಾಕಬೇಕು. ಆಹುತೀಃ ಎಂದು ಬಹುವಚನವನ್ನು ಪ್ರಯೋಗಿಸಿರುವದು ಅನೇಕ ದಿನಗಳ² ಕರ್ಮಗಳ ದೃಷ್ಟಿಯಿಂದ-

ಕರ್ಮಮಾರ್ಗದಲ್ಲಿ ಅಡಚಣೆಗಳು

(ಭಾಷ್ಯ)

೨೧. ಏಷ ಸಮ್ಯಗಾಯತಿಪ್ರಕ್ಷೇಪಾದಿಲಕ್ಷಣಃ ಕರ್ಮಮಾರ್ಗೋ ಲೋಕ ಪ್ರಾಪ್ತಯೇ ಪನ್ಥಾಃ | ತಸ್ಯ ಚ ಸಮ್ಯಕ್ಕರಣಂ ದುಷ್ಕರಮ್ | ವಿಪತ್ತಯಸ್ತು ಅನೇಕಾ ಭವಂತಿ | ಕಥಮ್ ?

(ಭಾಷ್ಯಾರ್ಥ)

ಸರಿಯಾಗಿ ಆಹುತಿಗಳನ್ನು ಹಾಕುವದೇ ಮುಂತಾದ ರೂಪದ ಈ ಕರ್ಮ ಮಾರ್ಗವು ಲೋಕಪ್ರಾಪ್ತಿಗೆ ಹಾದಿ. ಇದನ್ನು ಸರಿಯಾಗಿ ಮಾಡುವದು ಕಷ್ಟ; (ಮಾರ್ಗದಲ್ಲಿ) ತೊಂದರೆಗಳಾದರೋ ಅನೇಕವಾಗಿರುತ್ತವೆ. ಹೇಗೆಂದರೆ:-

ಯಸ್ಯಾಗ್ನಿ ಹೋತ್ರನುದರ್ಶಮಸೌರ್ಣಮಾಸ-

ನುಚಾತುರ್ಮಾಸ್ಯಮನಾಗ್ರಯಣನುತಿಥಿವರ್ಜಿತಂ ಚ |

1. ಆಹವಣಿಯೆಂಬ ಅಗ್ನಿಗೆ ದಕ್ಷಿಣೋತ್ತರಭಾಗಗಳಲ್ಲಿ ‘ ಅಗ್ನಯೇ ಸ್ವಾಹಾ ’ ‘ ಸೋಮಾಯ ಸ್ವಾಹಾ ’ ಎಂಬ ಎರಡು ಅಜ್ಯಭಾಗಗಳನ್ನು ದರ್ಶಪೂರ್ಣಮಾಸದಲ್ಲಿ ಕೊಡುತ್ತಾರೆ. ಇವೆರಡರ ನಡುವೆ ಮಿಕ್ಕಯಾಗಗಳನ್ನು ಮಾಡುತ್ತಾರೆ. ಆ ನಡುವಿನ ಭಾಗಕ್ಕೆ ಆವಾಪಸ್ಥಾನವೆಂದು ಹೆಸರು. (ಆ|| ವ್ಯಾ||).

2. ಬೆಳಗ್ಗೆ “ ಸೂರ್ಯಾಯ ಸ್ವಾಹಾ ! ” “ ಪ್ರಜಾಪತಯೇ ಸ್ವಾಹಾ ! ” ಎಂತಲೂ ಸಾಯಂಕಾಲದಲ್ಲಿ “ ಅಗ್ನಯೇ ಸ್ವಾಹಾ ! ” “ ಪ್ರಜಾಪತಯೇ ಸ್ವಾಹಾ ! ” ಎಂತಲೂ ಎರಡೆರಡೇ ಆಹುತಿಗಳನ್ನು ಕೊಡುವರು. ಅನೇಕದಿನಗಳ ಅಗ್ನಿಹೋತ್ರಗಳನ್ನು ಮನಸ್ಸಿನಲ್ಲಿ ಟ್ಟುಕೊಂಡು “ ಆಹುತೀಃ ” ಎಂಬ ಬಹುವಚನವನ್ನು ಪ್ರಯೋಗಿಸಿದೆ. (ಆ|| ವ್ಯಾ||)

ಅಹುತಮವೈಶ್ವದೇವಮವಿಧಿನಾ ಹುತ-

ಮಾಸಪ್ತಮಾಂಸ್ತಸ್ಯ ಲೋಕಾನ್ ಹಿನಸ್ತಿ

|| ೩ ||

೩. ಯಾವನ ಅಗ್ನಿ ಹೋತ್ರವು ಅದರ್ಶವೋ, ಅಪೌರ್ಣಮಾಸವೋ, ಅಚಾತುರ್ಮಾಸ್ಯವೋ, ಅನಾಗ್ರಯಣವೋ, ಅತಿಥಿವರ್ಜಿತವೂ ಆಗಿರುವದೋ, ಅಹುತವೋ, ಅವೈಶ್ವದೇವವೋ, ಅವಿಧಿಯಿಂದ ಹುತವೋ (ಅದು) ಅವನ ಏಳನೆಯದರವರೆಗಿನ ಲೋಕಗಳನ್ನು ನಾಶಮಾಡುವದು.

(ಭಾಷ್ಯ)

೩.೧. ಯಸ್ಯ ಅಗ್ನಿ ಹೋತ್ರಿಣಃ ಅಗ್ನಿ ಹೋತ್ರಮ್ ಅದರ್ಶಂ ದರ್ಶಾಭ್ಯೇನ ಕರ್ಮಣಾ ವರ್ಜಿತಮ್ | ಅಗ್ನಿ ಹೋತ್ರಿಭಿಃ¹ ಅವಶ್ಯಕರ್ತವ್ಯತ್ವಾದ್ ದರ್ಶಸ್ಯ ಅಗ್ನಿ ಹೋತ್ರಿ ಸಂಬಂಧ್ಯಗ್ನಿ ಹೋತ್ರವಿಶೇಷಣಮಿವ ಭವತಿ | ತದಕ್ರಿಯಮಾಣಮ್ ಇತ್ಯೇತತ್ | ತಥಾ ಅಪೌರ್ಣಮಾಸಮ್ ಇತ್ಯಾದಿಷ್ಟಪಿ ಅಗ್ನಿ ಹೋತ್ರವಿಶೇಷಣತ್ವಂ ದ್ರಷ್ಟವ್ಯಮ್ | ಅಗ್ನಿ ಹೋತ್ರಾ ನಬ್ಧಿತ್ವಸ್ಯ² ಅವಿಶಿಷ್ಟತ್ವಾತ್ | ಅಪೌರ್ಣಮಾಸಂ ಪೌರ್ಣಮಾಸಕರ್ಮವರ್ಜಿತಮ್ | ಅಚಾತುರ್ಮಾಸ್ಯಂ ಚಾತುರ್ಮಾಸ್ಯಕರ್ಮವರ್ಜಿತಮ್ | ಅನಾಗ್ರಯಣಮ್ ಆಗ್ರಯಣಂ ಶರದಾದಿಷು ಕರ್ತವ್ಯಮ್ | ತಚ್ಚ ನ ಕ್ರಿಯತೇ ಯಸ್ಯ | ತಥಾ ಅತಿಥಿವರ್ಜಿತಂ ಚ ಅತಿಥಿಪೂಜನಂ ಚ ಅಹನ್ಯಹನಿ ಅಕ್ರಿಯಮಾಣಂ ಯಸ್ಯ | ಸ್ವಯಂ ಸಮ್ಯಗ್ಗ್ನಿ ಹೋತ್ರಕಾಲೇ ಅಹುತಮ್ | ಅದರ್ಶಾದಿವತ್ ಅವೈಶ್ವದೇವಂ ವೈಶ್ವದೇವಕರ್ಮವರ್ಜಿತಮ್ | ಹೂಯಮಾನಮಪಿ ಅವಿಧಿನಾ ಹುತಮ್ ಅಯಥಾಹುತಮ್ | ಏವಂ ದುಃಸಂಪಾದಿತಮ್ ಅಸಂಪಾದಿತಮ್ ಅಗ್ನಿ ಹೋತ್ರಾದ್ಯುಪಲಕ್ಷಿತಂ ಕರ್ಮ ಕಿಂ ಕರೋತಿತಿತಿ? ಉಚ್ಯತೇ | ಆಸಪ್ತಮಾನ್ ಸಪ್ತಮಸಹಿತಾನ್ ತಸ್ಯ ಕರ್ತುಃ ಲೋಕಾನ್ ಹಿನಸ್ತಿ ಹಿನಸ್ತಿವ ಆಯಾಸಮಾತ್ರಫಲತ್ವಾತ್ | ಸಮ್ಯಕ್ ಕ್ರಿಯಮಾಣೇಷು ಹಿ ಕರ್ಮಸು ಕರ್ಮಪರಿಣಾಮಾನುರೂಪೇಣ ಭೂರಾದಯಃ ಸತ್ಯಾನ್ತಾಃ ಸಪ್ತಲೋಕಾಃ ಫಲಂ ಪ್ರಾಪ್ಯಂತೇ | ತೇ ಲೋಕಾಃ ಏವಂಭೂತೇನ ಅಗ್ನಿ ಹೋತ್ರಾದಿಕರ್ಮಣಾ ತು ಅಪ್ರಾಪ್ಯತ್ವಾತ್ ಹಿಂಸ್ಯಂತೇ ಇವ | ಆಯಾಸಮಾತ್ರಂ ತು ಅವ್ಯಭಿಚಾರಿ ಇತ್ಯತೋ ಹಿನಸ್ತಿ ಇತ್ಯುಚ್ಯತೇ | ಪಿಣ್ಡದಾನಾದ್ಯನುಗ್ರಹೇಣ ವಾ ಸಂಬಂಧ್ಯಮಾನಾಃ ಪಿತೃಪಿತಾಮಹಪ್ರಪಿತಾಮಹಾಃ ಪುತ್ರಪೌತ್ರಪ್ರಪೌತ್ರಾಃ ಸ್ವಾತ್ಮೋಪಕಾರಾಃ ಸಪ್ತ ಲೋಕಾಃ ಉಕ್ತಪ್ರಕಾರೇಣ ಅಗ್ನಿ ಹೋತ್ರಾದಿನಾ ನ ಭವಂತಿ ಇತಿ ಹಿಂಸ್ಯಂತೇ ಇತ್ಯುಚ್ಯತೇ ||

1. ವಾ|| ಪಾ|| ' ಅಗ್ನಿ ಹೋತ್ರಿಣಃ ' ಎಂದು ಅ|| ಪಾ||
 2. ' ಅಗ್ನಿ ಹೋತ್ರಾಬ್ಧಿತ್ವಸ್ಯ ' ಎಂದು ಮುದ್ರಿತಪುಸ್ತಕಗಳಲ್ಲಿ ತಪ್ಪಾಗಿ ಬಿದ್ದಿದೆ.

(ಭಾಷ್ಯಾರ್ಥ)

ಯಾವ ಅಗ್ನಿ ಹೋತ್ರಿಯ ಅಗ್ನಿ ಹೋತ್ರವು ಅದರ್ಶವೋ ಎಂದರೆ ದರ್ಶವೆಂಬ¹ ಕರ್ಮವಿಲ್ಲದ್ದಾಗಿರುವದೋ, ಅಗ್ನಿ ಹೋತ್ರಗಳೂ ದರ್ಶವನ್ನು ಅವಶ್ಯವಾಗಿ ಮಾಡಬೇಕಾಗಿರುವದರಿಂದ (ಅದು) ಅಗ್ನಿ ಹೋತ್ರಗಳಿಗೆ ಸಂಬಂಧಪಟ್ಟ² ಅಗ್ನಿ ಹೋತ್ರಕ್ಕೂ ವಿಶೇಷಣವಾದಂತೆ ಆಯಿತು. ಅದನ್ನು ಮಾಡದಿರುವ (ಅಗ್ನಿ ಹೋತ್ರವೋ) ಎಂದು ಅಭಿಪ್ರಾಯ. ಹೀಗೆಯೇ 'ಅಪೌರ್ಣಮಾಸಮ್' ಮುಂತಾದವುಗಳ ವಿಷಯದಲ್ಲಿಯೂ (ಅವು) ಅಗ್ನಿ ಹೋತ್ರಕ್ಕೆ ವಿಶೇಷಣವಾಗಿರುವವೆಂದು ತಿಳಿಯಬೇಕು ; ಏಕೆಂದರೆ ಅಗ್ನಿ ಹೋತ್ರಕ್ಕೆ ಅಂಗವಲ್ಲವೆಂಬುದು ಅವುಗಳಿಗೂ ಸಮಾನವಾಗಿದೆ.³ ಅಪೌರ್ಣಮಾಸವೋ ಎಂದರೆ ಪೌರ್ಣಮಾಸವೆಂಬ⁴ ಕರ್ಮವಿಲ್ಲದ್ದೋ, ಅಚಾತುರ್ಮಾಸ್ಯವೋ ಎಂದರೆ ಚಾತುರ್ಮಾಸ್ಯವೆಂಬ⁵ ಕರ್ಮವಿಲ್ಲದ್ದೋ, 'ಅನಾಗ್ರಯಣವೋ', ಅಗ್ರಯಣವೆಂದರೆ ಶರದ್ರತುವಿನ ಆದಿಭಾಗಗಳಲ್ಲಿ ಮಾಡಬೇಕಾದದ್ದು.⁶ ಅದು ಯಾವ (ಅಗ್ನಿ ಹೋತ್ರಕ್ಕೆ) ಮಾಡದೆ ಇರುವದಾಗಿರುವದೋ, (ಎಂದರ್ಥ)⁷. ಹಾಗೂ ಅತಿಥಿವರ್ಜಿತವೂ ಆಗಿರುವದೋ ದಿನದಿನವೂ ಅತಿಥಿಪೂಜೆಯನ್ನು ಮಾಡದೆ ಇರುವದಾಗಿರುವದೋ, ತಾನೂ ಅಗ್ನಿ ಹೋತ್ರಕಾಲದಲ್ಲಿ ಸರಿಯಾಗಿ ಹುತವಲ್ಲದೆ ಇರುವದೋ 'ಅದರ್ಶವಾಗಿರುವದೋ' ಮುಂತಾದದ್ದರಂತೆ⁸

1. ಅನುಪಾಸ್ಯೆಯಲ್ಲಿ ಮಾಡುವ ಕರ್ಮ.

2. 'ಅಗ್ನಿ ಹೋತ್ರಸಂಬಂಧ' ಎಂಬ ಅ|| ಪಾಠವು ಸರಿಯಲ್ಲ. 'ಅಗ್ನಿ ಹೋತ್ರ' ಎಂದೇ ಇರಬೇಕು. ಅಗ್ನಿ ಹೋತ್ರಗಳಿಗೆ ಈ ಕರ್ಮಗಳು ಸೇರಿವೆಯಾದ್ದರಿಂದ ಅಗ್ನಿ ಹೋತ್ರಿಯ ಮೂಲಕವಾಗಿ ಅಗ್ನಿ ಹೋತ್ರಕ್ಕೂ ವಿಶೇಷಣವಾದಂತೆ ಆಯಿತು ಎಂದರ್ಥ.

3. ದರ್ಶಾದಿಗಳು ಅಗ್ನಿ ಹೋತ್ರದ ಅಂಗಗಳಲ್ಲವಾದರೂ 'ಇವುಗಳನ್ನು ಮಾಡದೆ ಮಾಡಿದ ಬರಿಯ ಅಗ್ನಿ ಹೋತ್ರವೋ' ಎಂದು ವಿಶೇಷಣವಿಶೇಷ್ಯಭಾವವನ್ನು ಕಲ್ಪಿಸಿಕೊಳ್ಳಬೇಕೆಂದು ಅರ್ಥ.

4. ಹುಣ್ಣುಮೆಯಲ್ಲಿ ಮಾಡಬೇಕಾದ ಕರ್ಮ.

5. ನಾಲ್ಕು ನಾಲ್ಕು ತಿಂಗಳಿಗೊಮ್ಮೆ ಮಾಡಬೇಕಾದ ಕರ್ಮ.

6. ಮಳೆಗಾಲವು ಕಳೆದ ಬಳಿಕ ಹೊಸ ಅನ್ನದಿಂದ ಮಾಡಬೇಕಾದ ಕರ್ಮ.

7. ಇಲ್ಲಿ 'ತತ್ ತಥಾ' ಎಂದು ಮು|| ಪಾಠ; ತತ್ | ತಥಾ ಎಂದು ಕಾ|| ಪಾಠ. ಇವೆರಡರಲ್ಲಿಯೂ ತತ್ ಎಂದರೆ ಆ ಅಗ್ನಿ ಹೋತ್ರವು. ತಥಾ ಎಂಬುದು ಮುಂದಿನ ವಾಕ್ಯಕ್ಕೆ ಸೇರಿದ್ದೇ ಎಂದು ತೋರಿಸಿದುದರಿಂದ ಹಾಗೆಯೇ ಕನ್ನಡಿಸಿದೆ.

8. ಇತರ ಕರ್ಮಗಳನ್ನು ಮಾಡದ ಬರಿಯ ಅಗ್ನಿ ಹೋತ್ರದಂತೆ ಸರಿಯಾಗಿ ಹೋಮ ಮಾಡದ ಅಗ್ನಿ ಹೋತ್ರವೂ ನಿಷ್ಫಲ.

9. ಅದರ್ಶವೋ ಮುಂತಾದವುಗಳಂತೆ ಅನ್ಯೆಶ್ಚದೇವವೋ ಎಂಬುದೂ ಅಗ್ನಿ ಹೋತ್ರಕ್ಕೆ ಪರಂಪರೆಯ ವಿಶೇಷಣವಾಗಿರುವದೆಂದು ಅರ್ಥ.

అవ్యక్తదేవవో వ్యక్తదేవవేంబ కర్మవిల్లదాగిరువదో. హోమ మూడిదరూ అవిధియింద యతవారిరువదో ౨౦దరీ తప్పాగి హోమమూడి రువదారిరువదో¹. ఓగి తప్పాగి మూడిరువ, సంపూర్ణవారి మూడదే ఇరువ, అగ్నిహోత్రవే ముంతాద (అగ్నిహోత్రదింద) లుఫలక్షితనాద² కర్మవు ఏను మూడుత్తదే? ఎందరీ (శ్రుతి) యేళుత్తదే: ఏళనేయదరవరీగన, ఏళనేయదన్నూ శేరిసికొండు ఆ కర్తువిన లోకకగళన్న నాశమూడువదు, నాశమూడిదంతి ఇరువదు; ఏకందరీ (కర్మకృ) బరియ ఆయాసవే ఫలవారిరుత్తదే. కర్మగళన్న సరియారి మూడిదరల్లవే, కర్మద సరిపాకకృ అనుగుణవారి భూరాదియారి సత్యదవరీగన ఏళు లోకకగళు ఫలవారి దొరకుత్తవే? ఆ లోకకగళు ఇంథ అగ్నిహోత్రవే ముంతాద కర్మదింద లాదరొ దొరకదే ఇరువదదింద నాశపడిసల్పట్టంతి ఆగువవు; ఆయాస వొందుమాత్ర (యానాగలూ) తప్పదే ఆగుత్తదే. ఆద్దరింద 'ఓనస్తి' నాశ మూడువదు ఎందు యేళదే. **అథనా** పిండవన్ను కేడువదే ముంతాద లుపకారదింద (తనగి) సంబంధిసువ తందే, అజ్జ, ముత్తజ్జ-ఇవరూ మగ, ముమ్మగ, మరిమగ-ఇవరూ తన్న లుపకారవన్ను పడేయు (వదరింద తన్నన్నూ శేరిసికొండరీ) ఏళు లోకకగళాగువరు. (ఇవరు) వేలే యేళదంథ అగ్నిహోత్రవే ముంతాద (కర్మ)దింద ఆగువదిల్ల; ఆద్దరింద నాశపడిసల్పడుత్తవే ఎందు యేళదే.

కర్మఫల

కాలి కరాలి చ మనోజనా చ

సులోఱితా యా చ సుధూమ్రనణా ।

స్ఫులిజ్గని విశ్వరుచి చ దేవి

లేలాయనానా ఇతి శస్త్ర జిహ్వాః

॥ ౪ ॥

౪. (యేళేయుత్త) అడుత్తిరువ కాలి, కరాల, మనోజవే, సులోఱితే, సుధూమ్రనణే, స్ఫులింగిని, దేవియోద విశ్వరుచి- ఓగి ఏళు నాలగేగళు.

1. అవిధియింద ఎందరీ విధిగే విరుద్ధవారి.

2. అగ్నిహోత్రవన్ను లుపలక్షణవారి యేళరువదదింద యావ కర్మకా దరూ ఇదే అన్వయిసుత్తదే ఎందు అథ.

3. 'ప్రాశ్నతే', 'ప్రాశ్నవ్యం' ఎంబ పాఠగళల్లి ఫలం ఎంబుదకృ ప్రాధా న్యవన్ను కేఱుట పుకవజనవన్ను ప్రయోగిసివే.

(ಭಾಷ್ಯ)

೩೩. ಕಾಲೀ ಕರಾಲೀ ಚ ಮನೋಜವಾ ಚ ಸುಲೋಹಿತಾ ಯಾ ಚ ಸುಧೂಮ್ರವರ್ಣಾ | ಸ್ಫುಲಿಂಜಿ ನಿಲಿ ವಿಶ್ವರುಚೀ ಚ ದೇವೀ ಲೇಲಾಯಮಾನಾ ಇತಿ ಸಪ್ತ ಜಿಹ್ವಾಃ¹ | ಕಾಲ್ಯಾಢ್ಯಾ ವಿಶ್ವರುಚ್ಯಂತಾಃ ಲೇಲಾಯಮಾನಾ ಅಗ್ನೀಃ ಹವಿರಾಹುತಿ ಗ್ರಸನಾರ್ಥಾಃ ಏತಾಃ ಸಪ್ತ² ಜಿಹ್ವಾಃ ||

(ಭಾಷ್ಯಾರ್ಥ)

ಹೊಳೆಯುತ್ತಾ ಆಡುತ್ತಿರುವ ಕಾಲಿ (ಕರಿದು), ಕರಾಲಿ (ಭಯಂಕರವಾದದ್ದು), ಮನೋಜವೆ (ಮನಸ್ಸಿನ ವೇಗವುಳ್ಳದ್ದು), ಸುಲೋಹಿತೆ (ಬಲು ಕೆಂಚಗಿರುವದು) ಸುಧೂಮ್ರವರ್ಣೆ (ತೀರಹೊಗೆಯ ಬಣ್ಣದ್ದು), ಸ್ಫುಲಿಂಗಿನಿ (ಕಿಡಿಗಳುಳ್ಳದ್ದು), ವಿಶ್ವರುಚಿ (ಎಲ್ಲೆಲ್ಲಿಯೂ ಹೊಳೆಯುತ್ತಿರುವದು) ಎಂದು ಏಳು ನಾಲಗೆಗಳು. ಕಾಲಿ ನೊದಲು ವಿಶ್ವರುಚಿಯ ವರೆಗೂ (ಹೇಳಿದ) ಏಳು ಹಾಕಿದ ಹವಿಸ್ಸಿನ ಆಹುತಿಗಳನ್ನು ಹಿಡಿದುಕೊಳ್ಳುವದಕ್ಕೆ ಆಡುತ್ತಿರುವ ಅಗ್ನಿಯ ನಾಲಗೆಗಳು.

ಏತೇಷು ಯಶ್ಚ ರತೇ ಭ್ರಾಜಮಾನೇಷು

ಯಥಾಕಾಲಂ ಚಾಹುತಯೋ ಹ್ಯಾದದಾಯನ್ |

ತಂ ನಯನ್ತ್ಯೇತಾಃ ಸೂರ್ಯಸ್ಯ ರಶ್ಮಯೋ

ಯತ್ರ ದೇವಾನಾಂ ಪತಿರೇಕೋಽಧಿವಾಸಃ

|| ೫ ||

೫. ಇವುಗಳು ಹೊಳೆಯುತ್ತಿರುವಾಗ ಯಾವನು ಕಾಲಕ್ಕೆ ಸರಿಯಾಗಿ (ಕರ್ಮವನ್ನು) ಮಾಡುತ್ತಾನೋ ಆತನನ್ನು ಈ ಆಹುತಿಗಳು ಸೂರ್ಯರಶ್ಮಿಗಳಾಗಿ ಎಲ್ಲಿ ದೇವತೆಗಳ ಏಕಾಧಿಪತಿಯು ವಾಸಮಾಡಿ ಕೊಂಡಿರುವನೋ (ಅಲ್ಲಿಗೆ) ಕರೆದುಕೊಂಡು ಹೋಗುವವು.

(ಭಾಷ್ಯ)

೩೪. ಏತೇಷು ಅಗ್ನಿ ಜಿಹ್ವಾಭೇದೇಷು ಯಃ ಅಗ್ನಿ ಹೋತಿ ಲಚರತೇ ಕರ್ಮ ಆಚರತಿ ಅಗ್ನಿ ಹೋತ್ರಾದಿ (ಕಂ)³ ಭ್ರಾಜಮಾನೇಷು ದೀಪ್ಯಮಾನೇಷು ಯಥಾಕಾಲಂ

1. ಇಲ್ಲಿಯವರೆಗಿನ ಗ್ರಂಥಭಾಗವು ಭಾಷ್ಯಕ್ಕೆ ಸೇರಿರುವಂತೆ ತೋರುವದಿಲ್ಲ. ಮಂತ್ರದಂತೆಯೇ ಇದೆ. ನಾ|| ಸಾಠದಲ್ಲಿ 'ಇತಿ ಸಪ್ತ ಜಿಹ್ವಾಃ' ಎಂಬುದರ ಬದಲು 'ದಹನಸ್ಯ ಜಿಹ್ವಾಃ' ಎಂದು ಇದೆ. 'ಕಾಲ್ಯಾಢ್ಯಾ ವಿಶ್ವರುಚ್ಯಂತಾಃ' ಎಂಬುದು ಮೈ|| ಸಾಠದಲ್ಲಿಲ್ಲ.

2. 'ಏತಾಃ ಕಿಲ' ನಾ|| ಸಾಠ; ಇನೇ ಅಲ್ಲವೆ ? ಎಂದು ಅರ್ಥ.

3. 'ಅಗ್ನಿ ಹೋತ್ರಾದಿ' ಎಂದಿಷ್ಟೇ ಅ|| ಸಾಠ, 'ಹೋತ್ರಾದಿಕಂ' ಎಂಬುದು ನಾ|| ಸಾಠ.

ಚ ಯಸ್ಯ ಕರ್ಮಣಃ ಯಃ ಕಾಲಃ ತಂ ಕಾಲಮ್ ಅನತಿಕ್ರಮ್ಯ¹ ಯಥಾಕಾಲಂ ಯಜಮಾನಂ ಆದದಾಯನ್ ಆದದಾನಾ ಆಹುತಯಃ ತಂ ನಯಂತಿ ಪ್ರಾಪಯಂತಿ ಏತಾ ಆಹುತಯಃ ಯಾ ಇಮಾ ಅನೇನ ನಿರ್ವರ್ತಿತಾಃ | ಸೂರ್ಯಸ್ಯ ರಶ್ಮಿಯೋ ಭೂತ್ವಾ ರಶ್ಮಿದ್ವಾರೈಃ ಇತ್ಯರ್ಥಃ ಯತ್ರ ಯಸ್ಮಿನ್ ಸ್ವರ್ಗೇ ದೇವಾನಾಂ ಪತಿಃ ಇಂದ್ರ ಏಕಃ ಸರ್ವಾನ್ ಉಪರಿ ಅಧಿವಸತಿ ಇತಿ ಅಧಿವಾಸಃ ||

(ಭಾಷ್ಯಾರ್ಥ)

ಈ ಅಗ್ನಿಯ ಬೇರೆಬೇರೆಯ ನಾಲಗೆಗಳು ಹೊಳೆಯುತ್ತಿರುವಾಗ ಧಗಧಗಿಸುತ್ತಿರುವಾಗ ಯಾವ ಅಗ್ನಿಹೋತ್ರಿಯು 'ಚರತೇ' ಅಗ್ನಿಹೋತ್ರವೇ ಮುಂತಾದ ಕರ್ಮಗಳನ್ನು ಮಾಡುತ್ತಾನೋ ಕಾಲಕ್ಕೆ ಸರಿಯಾಗಿ ಎಂದರೆ ಯಾವ ಕರ್ಮಕ್ಕೆ ಯಾವದು ಕಾಲವೋ ಆ ಕಾಲವನ್ನು ಮಾರದೆ ಕಾಲಕ್ಕೆ ಸರಿಯಾಗಿ ಯಾಗಮಾಡುವ ಆತನನ್ನು² ಆಹುತಿಗಳು ಆದದಾಯನ್ ಎಂದರೆ ಕರೆದುಕೊಂಡು, ಯಾವ ಇವುಗಳನ್ನು ಇವನು ಮಾಡಿರುತ್ತಾನೋ ಆ ಈ ಆಹುತಿಗಳು ಸೂರ್ಯನ ರಶ್ಮಿಗಳಾಗಿ ಎಂದರೆ ರಶ್ಮಿಗಳ ಮೂಲಕ ಎಂದರ್ಥ; ಎಲ್ಲಿ ಎಂದರೆ ಯಾವ ಸ್ವರ್ಗದಲ್ಲಿ ದೇವತೆಗಳ ಪತಿಯಾದ ಇಂದ್ರನು ಒಬ್ಬನೇ ಎಲ್ಲರಿಗೂ ಮೇಲ್ವಿಟ್ಟವನಾಗಿ ಅಧಿವಾಸಮಾಡುತ್ತಿರುವನೋ (ಆ ಸ್ವರ್ಗಕ್ಕೆ) ಕರೆದುಕೊಂಡು ಹೋಗುವವು, ಒಯ್ಯುವವು.

(ಭಾಷ್ಯ)

೫೫. ಕಥಂ ಸೂರ್ಯಸ್ಯ ರಶ್ಮಿಭಿಃ ಯಜಮಾನಂ ವಹಂತೀತಿ? ಉಚ್ಯತೇ |

(ಭಾಷ್ಯಾರ್ಥ)

ಸೂರ್ಯನ ರಶ್ಮಿಗಳ ಮೂಲಕ ಹೇಗೆ (ಆ) ಯಾಗಮಾಡುವಾತನನ್ನು (ಇವು) ಕರೆದೊಯ್ಯುತ್ತವೆ? ಎಂದರೆ (ಶ್ರುತಿ) ಹೇಳುತ್ತದೆ:—

ಏಹ್ಯೇಹೀತಿ ತಮಾಹುತಯಃ ಸುವರ್ಚಸಃ

ಸೂರ್ಯಸ್ಯ ರಶ್ಮಿಭಿಯೇ ಜಮಾನಂ ವಹಂತಿ |

ಪ್ರಿಯಾಂ ವಾಚಮಭಿವದನ್ತೋಽರ್ಚಯಂತ್ಯ

ಏಷ ವಃ ಪುಣ್ಯಃ ಸುಕೃತೋ ಬ್ರಹ್ಮಲೋಕಃ

|| ೬ ||

೬. ಆತನನ್ನು "ಬಾ, ಬಾ!" ಎಂದು ಚೆನ್ನಾಗಿ ಹೊಳೆಯುತ್ತಿರುವ ಆಹುತಿಗಳು ಸೂರ್ಯನ ರಶ್ಮಿಗಳಿಂದ ಆ ಯಜಮಾನನನ್ನು "ಇದು ನಿಮಗೆ ಪುಣ್ಯವಾದ ಸುಕೃತವಾದ ಬ್ರಹ್ಮಲೋಕವು" ಎಂದು ಪ್ರಿಯವಾದ ಮಾತನ್ನು ಆಡುತ್ತಾ ಅರ್ಚಿಸುತ್ತಾ ಕರೆದೊಯ್ಯುತ್ತವೆ.

1. 'ಯಃ ಕಾಲಸ್ತತ್ಕಾಲಮ್' ಎಂದು ಅ|| ಪಾಠ.

2. 'ತಂ ಯಜಮಾನಮ್ ಆಹುತಯಃ' ಎಂಬ ಭಾಷ್ಯಭಾಗವು ಅ|| ಪಾಠದಲ್ಲಿಲ್ಲ.

(ಭಾಷ್ಯ)

೩೬. ಏಹಿ ಏಹಿ ಇತಿ ಅಹ್ವಯನ್ತ್ರೈಃ ತಂ ಯಜಮಾನಮ್ ಆಹುತಯಃ ಸುವರ್ಚಸಃ ದೀಪ್ತಮತ್ಯಃ | ಕಿಂ ಚ ಪ್ರಿಯಾಮ್ ಇಷ್ಟಾಂ ವಾಚಂ ಸ್ತುತ್ಯಾದಿ ಲಕ್ಷಣಾಮ್ | ಅಭಿವದನ್ತ್ರೈಃ ಉಚ್ಚಾರಯನ್ತ್ರೈಃ | ಅರ್ಚಯನ್ತ್ರೈಃ ಪೂಜಯನ್ತ್ರೈಶ್ಚ “ ಏಷಃ ವಃ ಯುಷ್ಮಾಕಂ ಪುಣ್ಯಃ ಸುಕೃತಃ ಪನ್ನಾ ಬ್ರಹ್ಮಲೋಕಃ ಫಲರೂಪಃ ” | ಏವಂ¹ ಪ್ರಿಯಾಂ ವಾಚಮ್ ಅಭಿವದನ್ತ್ರೈಃ ವಹಂತಿ ಇತ್ಯರ್ಥಃ | ಬ್ರಹ್ಮಲೋಕಃ ಸ್ವರ್ಗಃ ಪ್ರಕರಣಾತ್ ||

(ಭಾಷ್ಯಾರ್ಥ)

“ ಬಾ, ಬಾ! ” ಎಂದು ಕರೆಯುತ್ತಾ ಆ ಯಾಗಮಾಡುವವನನ್ನು ಚೆನ್ನಾಗಿ ಹೊಳೆಯುತ್ತಿರುವ ಧಳಧಳಿಸುತ್ತಿರುವ (ಈ) ಆಹುತಿಗಳು (ಕರೆದೊಯ್ಯುವವು). ಮತ್ತು ಪ್ರಿಯವಾದ (ಈತನಿಗೆ) ಮೆಚ್ಚಾದ ಮಾತನ್ನು ಎಂದರೆ ಸ್ತುತಿಯೇ ಮುಂತಾದ್ದನ್ನು ಆಡುತ್ತಾ ಹೇಳುತ್ತಾ, ಮತ್ತು (ಇವನನ್ನು) ಅರ್ಚಿಸುತ್ತಾ ಎಂದರೆ ಗೌರವಿಸುತ್ತಾ “ ಇಗೋ, ಇದು ನಿಮ್ಮ ನಿಮ್ಮಗಳ ಪುಣ್ಯಕರ್ಮದಿಂದ ಆಗಿರುವ ಸುಕೃತವಾದ ಹಾದಿಯು, ಫಲವಾದ ಬ್ರಹ್ಮಲೋಕವು ” ಹೀಗೆಂದು ಪ್ರಿಯವಾದ ಮಾತುಗಳನ್ನು ಆಡುತ್ತಾ ಕರೆದೊಯ್ಯುತ್ತವೆ ಎಂದರ್ಥ. (ಇಲ್ಲಿ) ಬ್ರಹ್ಮಲೋಕವೆಂದರೆ ಸ್ವರ್ಗವು; ಏಕೆಂದರೆ (ಇದು ಅದರ) ಪ್ರಕರಣವಾಗಿರುತ್ತದೆ.²

ಕರ್ಮದ ನಿಂದೆ

(ಭಾಷ್ಯ)

೩೭. ಏತಚ್ಚ ಜ್ಞಾನರಹಿತಂ ಕರ್ಮ ಏತಾವತ್ಫಲಮ್ ಅವಿದ್ಯಾಕಾಮ ಕರ್ಮಕಾರ್ಯಮ್, ಅತೋಽಪಾರಂ ದುಃಖಮೂಲಮ್ ಇತಿ ನಿನ್ದ್ರ್ಯತೇ ||

(ಭಾಷ್ಯಾರ್ಥ)

ಈ ಜ್ಞಾನಸಂಬಂಧವಿಲ್ಲದ³ ಕರ್ಮಕ್ಕೆ ಇಷ್ಟೇ ಫಲವು; (ಇದು) ಅವಿದ್ಯೆ, ಕಾಮ, ಕರ್ಮ-ಇವುಗಳ ಕಾರ್ಯವು; ಆದ್ದರಿಂದ ಇದರಲ್ಲಿ ತಿರುಳಿಲ್ಲ, (ಇದು) ದುಃಖಕ್ಕೆ ಬೇರು ಎಂದು (ಈಗ ಶ್ರುತಿಯು) ನಿಂದಿಸುತ್ತದೆ:—

1. ‘ ಇತ್ಥಂ ’ ಎಂದು ವಾ|| ಪಾಠ. ಅರ್ಥದಲ್ಲಿ ಹೆಚ್ಚು ಕಡಿಮೆ ಇಲ್ಲ.
2. ಕರ್ಮಕ್ಕೆ ಅತ್ಯಂತ ಹೆಚ್ಚಿನ ಫಲವು ಸ್ವರ್ಗವು; ಇದು ಕರ್ಮದ ಪ್ರಕರಣವಾದ್ದರಿಂದ ಬ್ರಹ್ಮಲೋಕವು, ದೊಡ್ಡ ಲೋಕವು, ಎಂದರೆ ಸ್ವರ್ಗಲೋಕವೆಂದೇ ಅರ್ಥಮಾಡಬೇಕು.
3. ಉಪಾಸನೆಯ ಸಂಬಂಧವಿಲ್ಲದ.

ಪ್ಲವಾ ಹ್ಯೇತೇ ಅದೃಥಾ ಯಜ್ಞರೂಪಾ
 ಅಷ್ಟಾದಶೋಕ್ತಮವರಂ ಯೇಷು ಕರ್ಮ |
 ಏತಚ್ಚೈಯೋ ಯೇಽಭಿನಂದನ್ತಿ ಮೂಢಾ
 ಜರಾಮೃತ್ಯುಂ ತೇ ಪುನರೇವಾಪಿ ಯನ್ತಿ || ೭ ||

೭. ಈ ಹದಿನೆಂಟು ಯಜ್ಞರೂಪಗಳು ಹಗುರವಾಗಿರುವವು, ಗಟ್ಟಿಯಲ್ಲ. ಯಾವ ಅವುಗಳಲ್ಲಿ ಕೀಳು ಕರ್ಮವು ಉಕ್ತವಾಗಿರುತ್ತದೆ. ಇದನ್ನು ಶ್ರೇಯಸ್ಸೆಂದು ಯಾವ ಮೂಢರು ಹಿಗ್ಗುವರೋ ಅವರು ಜರಾಮೃತ್ಯುವನ್ನು ಮತ್ತೆ ಹೊಂದುವರು.

(ಭಾಷ್ಯ)

೩೮. ಪ್ಲವಾಃ ವಿನಾಶಿನಃ ಇತ್ಯರ್ಥಃ | ಹಿ ಯಸ್ಮಾತ್ ಏತೇ ಅದೃಥಾಃ ಅಸ್ಥಿರಾಃ ಯಜ್ಞರೂಪಾಃ ಯಜ್ಞಸ್ಯ ರೂಪಾಣಿ ಯಜ್ಞರೂಪಾಃ ಯಜ್ಞನಿರ್ವರ್ತಕಾಃ | ಅಷ್ಟಾದಶ ಅಷ್ಟಾದಶಸಂಖ್ಯಾಕಾಃ ಷೋಡಶಋತ್ವಿಜಃ ಪತ್ನೀ ಯಜಮಾನಶ್ಚ ಇತಿ ಅಷ್ಟಾದಶ | ಏತದಾಶ್ರಯಂ ಕರ್ಮ ಉಕ್ತಂ ಕಥಿತಂ ಶಾಸ್ತ್ರೇಣ ಯೇಷು ಅಷ್ಟಾದಶಸು ಅವರಂ ಕೇವಲಂ ಜ್ಞಾನವರ್ಜಿತಂ ಕರ್ಮ | ಅತಃ ತೇಷಾಂ ಅವರಕರ್ಮಾಶ್ರಯಾಣಾಮ್ ಅಷ್ಟಾದಶಾನಾಂ ಅದೃಢತಯಾ ಪ್ಲವತ್ವಾತ್ ಪ್ಲವತೇ ಸಹ ಫಲೇನ ತತ್ಪ್ರಾಧ್ಯಂ ಕರ್ಮ | ಕುಣ್ಡವಿನಾಶಾದಿವ ಕ್ಷೀರದಧ್ಯಾದೀನಾಂ ತತ್ಪ್ರಾಧ್ಯಾನಾಂ ನಾಶಃ | ಯತ ಏವಮ್ ಏತತ್ ಕರ್ಮಶ್ರೇಯಃ ಶ್ರೇಯಃಕರಣಮ್¹ ಇತಿ ಯೇ ಅಭಿನಂದನ್ತಿ | ಅಭಿಹೃಷ್ಯನ್ತಿ ಅವಿವೇಕಿನಃ ಮೂಢಾಃ | ಅತಃ ತೇ ಜರಾಂ ಚ ಮೃತ್ಯುಂ ಚ ಜರಾಮೃತ್ಯುಂ ಕಂಚಿತ್ಪಾಲಂ² ಸ್ವರ್ಗೇ ಸ್ಥಿತ್ವಾ ಪುನರೇವಾಪಿ ಯನ್ತಿ ಭೂಯೋಽಪಿ ಗಚ್ಛನ್ತಿ ||

(ಭಾಷ್ಯಾರ್ಥ)

(ಇವು) ಹಗುರವಾಗಿರುವವು, ಎಂದರೆ ನಾಶವಾಗುವವುಗಳು, ಏಕೆಂದರೆ ಇವು ಗಟ್ಟಿಯಲ್ಲ, ಸ್ಥಿರವಲ್ಲ. ಯಜ್ಞರೂಪಗಳು ಯಜ್ಞದ ರೂಪಗಳು ಎಂದರೆ ಯಜ್ಞವನ್ನು ಉಂಟುಮಾಡುವವುಗಳು. ಹದಿನೆಂಟು ಹದಿನೆಂಟು ಸಂಖ್ಯೆಯ (ರೂಪಗಳು). ಹದಿನಾರು ಋತ್ವಿಜರು,³ ಪತ್ನಿ, ಮತ್ತು ಯಜಮಾನನು-ಹೀಗೆ ಹದಿನೆಂಟು. ಈ (ಹದಿನೆಂಟನ್ನು) ಕರ್ಮವು ಆಶ್ರಯಿಸಿರುತ್ತದೆ. ಯಾವ (ಈ) (ರೂಪಗಳನ್ನು

1. “ ಶ್ರೇಯಃಸಾಧನಮ್ ” ಎಂದು ವಾ|| ಸಾಠ; ಅರ್ಥದಲ್ಲಿ ಹೆಚ್ಚು ಕಡಿಮೆಯಿಲ್ಲ.
 2. “ ಕಿಂಚಿತ್ಪಾಲಂ ” ಎಂದು ಅ|| ಸಾಠ.
 3. ಬ್ರಹ್ಮಾ, ಬ್ರಾಹ್ಮಣಾಚ್ಛಂಸೀ, ಅಗ್ನೀಧ್ರಃ, ಪೋತಾ, ಉದ್ಗಾತಾ, ಪ್ರಸೋತಾ, ಪ್ರತಿಹರ್ತಾ, ಸುಬ್ರಹ್ಮಣ್ಯಃ, ಹೋತಾ, ಮೈತ್ರಾವರುಣಃ, ಅಚ್ಛಾವಾಕಃ, ಗ್ರಾವಸ್ತುತ್, ಅಧ್ಯಯುಃ, ಪ್ರತಿಪ್ರಸ್ಥಾತಾ, ನೇಷ್ಠಾ, ಉನ್ನೇತಾ-ಎಂಬ ಹದಿನಾರು ಜನ ಋತ್ವಿಜರು.

ಆಶ್ರಯಿಸಿ) ಕೀಳಾದ ಎಂದರೆ ಬರಿಯ ಜ್ಞಾನಸಂಬಂಧವಿಲ್ಲದ ಕರ್ಮವು¹ ಉಕ್ತವಾಗಿರುತ್ತದೆ, ಶಾಸ್ತ್ರದಿಂದ ಹೇಳಲ್ಪಟ್ಟಿರುತ್ತದೆ. ಆದ್ದರಿಂದ ಆ ಕೀಳು ಕರ್ಮದ ಆಶ್ರಯಗಳು ಹದಿನೆಂಟೂ ಗಟ್ಟಿಯಲ್ಲದೆ ಇರುವದರಿಂದ ನಾಶವಾಗುವವಾದ್ದರಿಂದ ಅವುಗಳಿಂದ ಆಗುವ ಕರ್ಮವು (ತನ್ನ) ಫಲದೊಡನೆ ನಾಶವಾಗುತ್ತದೆ. ಕುಂಡವು ನಾಶವಾದರೆ ಅದರೊಳಗಿನ ಹಾಲು, ಮೊಸರು ಮುಂತಾದದ್ದು ನಾಶವಾಗುವಂತೆಯೇ ಇದು.² ಹೀಗಿರುವದರಿಂದ ಈ ಕರ್ಮವು ಶ್ರೇಯಸ್ಸೆಂದು ಶ್ರೇಯಸ್ಸಿಗೆ ಸಾಧನವೆಂದು ಯಾವ ವಿವೇಕವಿಲ್ಲದ ಮೂಢರು ಹಿಗ್ಗುವರೋ ಉಬ್ಬುವರೋ ಅವರು ಸ್ವಲ್ಪಕಾಲದವರೆಗೆ ಸ್ವರ್ಗದಲ್ಲಿದ್ದು ಮತ್ತೂ ಇನ್ನೂ ಒಂದು ಸಲ ಜರಾವೃತ್ತ್ಯವನ್ನು ಎಂದರೆ ಮುಪ್ಪನ್ನೂ ಸಾವನ್ನೂ ಹೊಂದುವರು ಪಡೆಯುತ್ತಾರೆ.

ಅವಿದ್ಯಾಯಾಮುಂತರೇ ವರ್ತಮಾನಾಃ

ಸ್ವಯಂ ಧೀರಾಃ ಪಣ್ಡಿ ತಮನ್ಯಮಾನಾಃ |

ಜಜ್ಞನ್ಯಮಾನಾಃ ಪರಿಯನ್ತಿ ಮೂಢಾಃ

ಅನ್ಧೇನೈವ ನೀಯಮಾನಾ ಯಥಾನಾಃ

|| ೮ ||

೮. ಅವಿದ್ಯೆಯ ಒಳಗೆ ಇರುವವರಾಗಿ ತಾವೇ ಧೀರರು ಪಂಡಿತರು ಎಂದು ಯೋಚಿಸಿಕೊಳ್ಳುತ್ತಾ ಸಂಕಟಪಡುತ್ತಾ (ಈ) ಮೂಢರು ಕುರುಡರು ಕರೆದುಕೊಂಡು ಹೋಗುತ್ತಿರುವ ಕುರುಡರಂತೆ ಸುತ್ತುತ್ತಿರುವರು.

(ಭಾಷ್ಯ)

೨೯. ಕೆಂಚೆ ಅವಿದ್ಯಾಯಾಮ್ ಅಂತರೇ ಮಧ್ಯೇ ವರ್ತಮಾನಾಃ ಅವಿವೇಕ ಪ್ರಾಯಾಃ ಸ್ವಯಂ ವಯಮೇವ ಧೀರಾಃ ಧೀಮಂತಃ ಪಣ್ಡಿ ತಾಃ ವಿಧಿತವೇದಿತವ್ಯಾಶ್ಚ ಇತಿ ಮನ್ಯಮಾನಾಃ ಆತ್ಮಾನಂ ಸಂಭಾವಯಂತಃ ತೇ ಚ ಜಜ್ಞನ್ಯಮಾನಾಃ ಜರಾರೋಗಾಡ್ಯನೇಕಾನರ್ಥವ್ರಾತ್ರೈಃ ಹನ್ಯಮಾನಾಃ ಭೃಶಂ ಪೀಡ್ಯಮಾನಾಃ ಪರಿಯನ್ತಿ ವಿಭ್ರಮನ್ತಿ ಮೂಢಾಃ | ದರ್ಶನವಿವರ್ಜಿತತ್ವಾತ್ ಅನ್ಧೇನೈವ ಅಚಕ್ಷುಷ್ಯೇಣೈವ ನೀಯಮಾನಾಃ ಪ್ರದರ್ಶ್ಯಮಾನಮಾರ್ಗಾಃ ಯಥಾ ಲೋಕೇ ಅನಾಃ ಅಕ್ಷಿರಹಿತಾಃ ಗರ್ತಕಣ್ವಿಕಾದೌ ಪತಂತಿ ತದ್ವತ್ ||

(ಭಾಷ್ಯಾರ್ಥ)

ಮತ್ತು ಅವಿದ್ಯೆಯ ಒಳಗೆ ನಡುವೆ ಇರುವವರಾಗಿ ಅವಿವೇಕವೇ ಹೆಚ್ಚಾದವರಾಗಿ ತಾವೇ ನಾವೇ ಧೀರರು, ಬುದ್ಧಿವಂತರು, ಪಂಡಿತರು ತಿಳಿಯಬೇಕಾದದ್ದೆ(ಲ್ಲವನ್ನೂ)

1. ಉಪಸನಾರಹಿತವಾದ ಕರ್ಮವು ಅವರಕರ್ಮ. ೧೯. ೨-೪೯.

2. ಆಶ್ರಯವಾಗಿರುವ ಋತ್ವಿಜರು ಮುಂತಾದವರಲ್ಲಿ ಯಾರೊಬ್ಬರು ಇಲ್ಲದಿದ್ದರೂ ಕರ್ಮವು ಕರ್ಮವಾಗುವುದಿಲ್ಲ. ಆಶ್ರಯವನ್ನನುಸರಿಸಿ ಕರ್ಮವೂ ಇರುವದು.

ತಿಳಿದುಕೊಂಡಿರುವವರು, ಎಂದು ಎಣಿಸಿಕೊಳ್ಳುತ್ತಾ¹ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾ ' ಜಙ್ಘನೈವಾ ನಾಃ ' ಮುಪ್ಪು, ರೋಗ ಮುಂತಾದ ಅನೇಕ ಅನರ್ಥಸಮೂಹಗಳಿಂದ ಹೊಡೆತವನ್ನು ತಿನ್ನುತ್ತಾ, ಬಹಳವಾಗಿ ಸಂಕಟಪಡುತ್ತಾ, ಆ ಮೂಢರು ಸುತ್ತುತ್ತಿರುವರು, ತೊಳಲುತ್ತಿರುವರು. ನೋಡುವ ಶಕ್ತಿಯಿಲ್ಲದ್ದರಿಂದ ಕುರುಡನೇ ಕಣ್ಣಿಲ್ಲದವನೇ ಕರೆದೊಯ್ಯುತ್ತಿರುವ ಮಾರ್ಗವನ್ನು ತೋರುತ್ತಿರುವ ಕಣ್ಣಿಲ್ಲದ ಕುರುಡರು ಹೇಗೆ ಲೋಕದಲ್ಲಿ ಗುಂಡಿ, ಮುಳ್ಳು ಮುಂತಾದದ್ದರಲ್ಲಿ ಬೀಳುವರೋ ಅದರಂತೆ-

ಅವಿದ್ಯಾಯಾಂ ಬಹುಧಾ ವರ್ತಮಾನಾ

ವಯಂ ಕೃತಾರ್ಥಾ ಇತ್ಯಭಿಮನ್ಯಂತಿ ಬಾಲಾಃ |

ಯತ್ ಕರ್ಮಿಣೋ ನ ಪ್ರವೇದಯಂತಿ ರಾಗಾತ್

ತೇನಾತುರಾಃ ಸ್ವೇಣಲೋಕಾಶ್ಚೈವಂತೇ

|| ೯ ||

೯. ಅವಿದ್ಯೆಯಲ್ಲಿ ಬಹುವಿಧವಾಗಿ ಇರುವವರಾಗಿ ನಾವು ಕೃತಾರ್ಥರು ಎಂದು (ಈ) ಬಾಲರು ಅಭಿಮಾನಪಡುತ್ತಿರುವರು. ಕರ್ಮಿಗಳು ರಾಗದಿಂದ (ಹೀಗೆ) ತಿಳಿಯದೆ ಇರುವರಲ್ಲ, ಅದರಿಂದ ಆತುರರಾಗಿ ಸ್ವೇಣಲೋಕರಾಗಿ ಜಾರಿಬೀಳುವರು.

(ಭಾಷ್ಯ)

೪೦. ಕಿಂಚ ಅವಿದ್ಯಾಯಾಂ ಬಹುಧಾ ಬಹುಪ್ರಕಾರಂ ವರ್ತಮಾನಾಃ ವಯಮೇವ ಕೃತಾರ್ಥಾ ಕೃತಪ್ರಯೋಜನಾಃ ಇತಿ ಏವಮ್ ಅಭಿಮನ್ಯಂತಿ ಅಭಿಮಾನಂ ಕುರ್ವಂತಿ ಬಾಲಾಃ ಅಜ್ಞಾನಿನಃ | ಯಥ್ ಯಸ್ಮಾತ್ ಏವಂ ಕರ್ಮಿಣಃ ನ ಪ್ರವೇದಯಂತಿ ತತ್ತ್ವಂ ನ ಜಾನಂತಿ ರಾಗಾತ್ ಕರ್ಮಫಲರಾಗಾಭಿಭವನಿಮಿತ್ತಂ ತೇನ ಕಾರಣೇನ ಆತುರಾಃ ದುಃಖಾತಾಃ ಸಂತಃ ಸ್ವೇಣಲೋಕಾಃ ಸ್ವೇಣಕರ್ಮಫಲಾಃ ಸ್ವರ್ಗಲೋಕಾತ್ ಚೈವಂತೇ ||

(ಭಾಷಾರ್ಥ)

ಮತ್ತು ಅವಿದ್ಯೆಯೊಳಗೆ ಬಹುವಿಧವಾಗಿ ಬಹುಪ್ರಕಾರದಿಂದ ಇರುವವರಾಗಿ ನಾವೇ ಕೃತಾರ್ಥರು, ಪ್ರಯೋಜನವನ್ನು ಪಡೆದವರು ಎಂದು ಹೀಗೆ (ಈ) ಬಾಲರು ಅಜ್ಞಾನಿಗಳು ಅಭಿಮಾನಪಡುತ್ತಿರುವರು ಹೆಮ್ಮೆಯನ್ನು ಮಾಡಿಕೊಳ್ಳುತ್ತಿರುವರು. ಹೀಗೆ ಕರ್ಮಿಗಳು ರಾಗದಿಂದ ಎಂದರೆ ಕರ್ಮಫಲದ ಆಸೆಯಿಂದ ಮುಚ್ಚಲ್ಪಟ್ಟು

1. ತಿಳಿದವರ ಉಪದೇಶವೇನೂ ಇಲ್ಲದೆ ನಿಜವನ್ನು ಅರಿತುಕೊಂಡಿರುವೆವು ಎಂದು ಕೊಳ್ಳುತ್ತಾ, ಮುಂದಿನ ಮಂತ್ರದಲ್ಲಿ ' ನಾವೇ ಕೃತಾರ್ಥರು ' ಎಂಬ ವಾಕ್ಯಕ್ಕೂ ಹೀಗೆಯೇ ಅಭಿಪ್ರಾಯವನ್ನು ಕಲ್ಪಿಸಬೇಕು.

ತಿಳಿಯದೆ ಇರುವರಲ್ಲ, ತತ್ತ್ವವನ್ನು ಅರಿತುಕೊಳ್ಳದೆ ಇರುವವರಲ್ಲ, ಆ ಕಾರಣದಿಂದ ಆತುರರಾಗಿ ಎಂದರೆ ದುಃಖದಿಂದ ನರಳುತ್ತಾ ಕ್ಷೇಣಲೋಕರಾಗಿ ಕರ್ಮಫಲವು ಸವೆಯುತ್ತಲೂ ಸ್ವರ್ಗಲೋಕದಿಂದ ಜಾರಿಬೀಳುವರು.

**ಇಷ್ಟಾಪೂರ್ತಂ ಮನ್ಯಮಾನಾ ವರಿಷ್ಠಂ
ನಾನ್ಯಚ್ಛ್ರೇಯೋ ವೇದಯಂತೇ ಪ್ರಮೂಢಾಃ |
ನಾಕಸ್ಯ ಪೃಷ್ಠೇ ತೇ ಸುಕೃತೇಽನುಭೂತ್ವಾ
ಇಮಂ ಲೋಕಂ ಹೀನತರಂ ನಾ ವಿಶನ್ತಿ** || ೧೦ ||

೧೦. ಇಷ್ಟಾಪೂರ್ತವನ್ನು ಅತ್ಯಂತ ಹೆಚ್ಚಿನದೆಂದು ತಿಳಿಯುತ್ತಾ (ಈ) ಪ್ರಮೂಢರು ಇನ್ನೊಂದು ಶ್ರೇಯಸ್ಸನ್ನು ತಿಳಿಯದೆ ಇರುವರು. ನಾಕದ ಮೇಲುಗಡೆಯಲ್ಲಿ ಅವರು ಸುಕೃತದಲ್ಲಿ ಅನುಭವಿಸಿ ಈ ಲೋಕ ವನ್ನೋ ಇನ್ನೂ ಹೀನವಾದದ್ದನ್ನೋ ಪ್ರವೇಶಿಸುವರು.

(ಭಾಷ್ಯ)

೪೧. ಇಷ್ಟಂ ಯಾಗಾದಿ ಶೌತಂ ಕರ್ಮ | ಪೂರ್ತಂ ವಾಪೀಕೂಪತಡಾ ಗಾದಿ ಸ್ಮಾರ್ತಂ ಮನ್ಯಮಾನಾ ಏತದೇವ ಅತಿಶಯೇನ ಪುರುಷಾರ್ಥಸಾಧನಂ ವರಿಷ್ಠಂ ಪ್ರಧಾನಮ್ ಇತಿ ಚಿಂತಯಂತಃ ಅನ್ಯತ್ ಆತ್ಮಜ್ಞಾನಾಖ್ಯಂ ಶ್ರೇಯಃಸಾಧನಂ ನ ವೇದಯಂತೇ ನ ಜಾನಂತಿ ಪ್ರಮೂಢಾಃ ಪುತ್ರಪಶುಬನ್ಧಾವ್ದಿಷು¹ ಪ್ರಮತ್ತತಯಾ ಮೂಢಾಃ | ತೇ ಚ ನಾಕಸ್ಯ ಸ್ವರ್ಗಸ್ಯ ಪೃಷ್ಠೇ ಉಪರಿಸ್ಥಾನೇ ಸುಕೃತೇ ಭೋಗಾಯ ತನೇ ಅನುಭೂತ್ವಾ ಅನುಭೂಯ ಕರ್ಮಫಲಂ ಪುನಃ ಇಮಂ ಲೋಕಂ ಮಾನುಷಮ್ ಆಸ್ಮಾತ್ ಹೀನತರಂ ನಾ ತಿಯರ್ಜ್ಜುರಕಾದಿಲಕ್ಷಣಂ ಯಥಾ ಕರ್ಮಶೇಷಂ ವಿಶನ್ತಿ |

(ಭಾಷ್ಯಾರ್ಥ)

ಇಷ್ಟವೆಂದರೆ ಯಾಗವೇ ಮುಂತಾದ ಶೌತಕರ್ಮ ; ಪೂರ್ತವೆಂದರೆ ಭಾವಿ, ಕೆರೆ, ಕಟ್ಟಿ-ಮುಂತಾದದ್ದನ್ನು (ಕಟ್ಟಿಸುವ) ಸ್ಮಾರ್ತ (ಕರ್ಮ). ಇದನ್ನೇ ಅತ್ಯಂತ ಹೆಚ್ಚಿನ ಮುಖ್ಯವಾದ ಎಲ್ಲಕ್ಕೂ ಮಿಗಿಲಾದ ಪುರುಷಾರ್ಥಸಾಧನವು ಎಂದು ಯೋಚಿಸಿಕೊಳ್ಳುತ್ತಾ ಇನ್ನೊಂದು ಆತ್ಮಜ್ಞಾನವೆಂಬ ಶ್ರೇಯಃಸಾಧನವು (ಇದೆ ಎಂಬುದನ್ನು) ಪ್ರಮೂಢರು ಮಕ್ಕಳು, ದನ, ನೆಂಟರು-ಮುಂತಾದವರಲ್ಲಿ ಪ್ರಮತ್ತರಾಗಿರುವದರಿಂದ ಮೂಢರಾಗಿರುವ (ಈ ಜನ)ರು, ತಿಳಿಯದೆ ಇರುವರು ಅರಿತುಕೊಳ್ಳದೆ ಇರುವರು. ಮತ್ತು ಅವರು ನಾಕದ ಎಂದರೆ ಸ್ವರ್ಗದ ಮೇಲುಗಡೆ ಮೇಲುಭಾಗದಲ್ಲಿರುವ ಸುಕೃತದಲ್ಲಿ ಭೋಗಸ್ಥಾನದಲ್ಲಿ ಕರ್ಮಫಲವನ್ನು ಅನುಭವಿಸಿ ಮತ್ತು ಈ ಲೋಕವನ್ನೋ ಎಂದರೆ ಮಾನುಷ (ಲೋಕ)ವನ್ನೋ ಅಥವಾ ಇದಕ್ಕಿಂತ ಇನ್ನೂ ಹೀನವಾದ ತಿಯರ್ಗ್ವಂತುಗಳ (ಜನ್ಮ ಅಥವಾ ನರಕವೇ ಮುಂತಾದದ್ದನ್ನೋ ಕರ್ಮದ ಶೇಷಕ್ಕೆ ತಕ್ಕಂತೆ² ಪ್ರವೇಶಿಸುವರು.

1. “ ಬಾನ್ಧವಾದಿಷು ” ಎಂದು ವಾ|| ೯|| ಪಾಠ; ‘ ವಧ್ವಾದಿಷು ’ ಎಂದು ಮೈ|| ಪಾಠ. ಹೆಂಡತಿ ನೋದಲಾದವರಲ್ಲಿ ಎಂದು ಎರಡನೆಯ ಪಾಠಕ್ಕೆ ಅರ್ಥ.

2. ಛಾ. ೫-೧-೭, ಗೌ. ಧ. ೨-೧೯.

ಕರ್ಮೋಪಾಸನೆಗಳ ಫಲ

ತಪಃಶ್ರದ್ಧೇ ಯೇ ಹ್ಯುಪವಸನ್ತೈರಣೈಃ

ಶಾನ್ತಾ ವಿದ್ವಾಂಸೋ ಭೈಕ್ಷಚರ್ಯಾಂ ಚರನ್ತಃ |

ಸೂರ್ಯದ್ವಾರೇಣ ತೇ ವಿರಜಾಃ ಪ್ರಯಾನ್ತಿ

ಯತ್ರಾವೃತಃ ಸ ಪುರುಷೋ ಹ್ಯವ್ಯಯಾತ್ಮಾ || ೧೧ ||

೧೧. ಯಾರು ಆರಣ್ಯದಲ್ಲಿ ತಪಃಶ್ರದ್ಧೆಗಳನ್ನು ಆಚರಿಸುವರೋ ಶಾಂತರಾಗಿ ವಿದ್ವಾಂಸರಾಗಿ ಭೈಕ್ಷಚರ್ಯೆಯನ್ನು ಮಾಡುತ್ತಿರುವರೋ, ಅವರು ಸೂರ್ಯದ್ವಾರದಿಂದ ವಿರಜರಾಗಿ ಎಲ್ಲಿ ಅವೃತವಾದ ಅವ್ಯಯಾತ್ಮನಾದ ಆ ಪುರುಷನಿರುವನೋ (ಅಲ್ಲಿಗೆ) ಹೋಗುವರು.

(ಭಾಷ್ಯ)

೪೨. ಯೇ ಪುನಃ ತದ್ವಿಪರೀತಾ^೧ ಜ್ಞಾನಯುಕ್ತಾಃ ವಾನಪ್ರಸ್ಥಾಃ ಸಂನ್ಯಾಸಿನಶ್ಚ ತಪಃಶ್ರದ್ಧೇ ಹಿ ತಪಃ ಸ್ವಾಶ್ರಮವಿಹಿತಂ ಕರ್ಮ ಶ್ರದ್ಧಾ ಹಿರಣ್ಯಗರ್ಭಾದಿವಿದ್ಯಾ ತೇ ತಪಃಶ್ರದ್ಧೇ ಉಪವಸನ್ತಿ ಸೇವನ್ತೇ ಅರಣ್ಯೇ ವರ್ತಮಾನಾಃ ಸನ್ತಃ | ಶಾನ್ತಾಃ ಉಪರತಕರಣಿಗ್ರಾಮಾಃ ವಿದ್ವಾಂಸಃ ಗೃಹಸ್ಥಾಶ್ಚ ಜ್ಞಾನಪ್ರಧಾನಾ ಇತ್ಯರ್ಥಃ | ಭೈಕ್ಷಚರ್ಯಾಂ ಚರನ್ತಃ ಪರಿಗ್ರಹಾಭಾವಾತ್ ಉಪವಸನ್ತಿ ಅರಣ್ಯೇ ಇತಿ ಸಂಬಂಧಃ | ಸೂರ್ಯದ್ವಾರೇಣ ಸೂರ್ಯೋಪಲಕ್ಷಿತೇನ ಉತ್ತರಾಯಣೇನ^೨ ಪಥಾ ತೇ ವಿರಜಾಃ ವಿರಜಸಃ ಕ್ಷೀಣಪುಣ್ಯಪಾಪಕರ್ಮಾಣಃ ಸನ್ತಃ ಇತ್ಯರ್ಥಃ | ಪ್ರಯಾನ್ತಿ ಪ್ರಕರ್ಷೇಣ ಯಾನ್ತಿ ಯತ್ರ ಯಸ್ಮಿನ್ ಸತ್ಯಲೋಕಾದಾ ಅವೃತಃ ಸ ಪುರುಷಃ ಪ್ರಥಮಜಃ ಹಿರಣ್ಯಗರ್ಭಃ ಹಿ ಅವ್ಯಯಾತ್ಮಾ ಅವ್ಯಯಸ್ವಭಾವಃ ಯಾವತ್ಸಂಸಾರಸ್ಥಾಯಿ | ಏತದನ್ತಾಸ್ತು ಸಂಸಾರಗತಯೋಽಪರವಿದ್ಯಾಗಮ್ಯಾಃ ||

(ಭಾಷ್ಯಾರ್ಥ)

ಆದರೆ ಯಾರು ಇವರಿಗೆ ವಿರುದ್ಧವಾಗಿ ಜ್ಞಾನಯುಕ್ತರಾದ^೩ ವಾನಪ್ರಸ್ಥರೂ ಸಂನ್ಯಾಸಿಗಳೂ ತಪಃಶ್ರದ್ಧೆಗಳನ್ನು ತಪಸ್ಸೆಂದರೆ ತಮ್ಮ ಆಶ್ರಮಕ್ಕೆ ವಿಹಿತವಾಗಿರುವ ಕರ್ಮವು, ಶ್ರದ್ಧೆಯೆಂದರೆ ಹಿರಣ್ಯಗರ್ಭನೇ ಮೊದಲಾದವರ ವಿಷಯದ ವಿದ್ಯೆ^೪

1. 'ತದ್ವಿಪರೀತಜ್ಞಾನಯುಕ್ತಾಃ' ಎಂಬ ವಾ|| ಪಾಠಕ್ಕಿಂತ ಇದು ಉತ್ತಮ.

2. 'ಉತ್ತರೇಣ' ಎಂದು ವಾ|| ಪಾಠ.

3. ಉಪಾಸನೆಯಿಂದ ಕೂಡಿದ.

4. ಛಾ. ೫-೧೦-೨, ಬೃ. ೬-೨-೧೫.

ಆ ತಪಃಶ್ರದ್ಧೆಗಳನ್ನು-ಆಚರಿಸುವರೋ ಅರಣ್ಯದಲ್ಲಿರುವವರಾಗಿ ಸೇವಿಸುವರೋ, ಶಾಂತರಾಗಿ ಎಂದರೆ ಇಂದ್ರಿಯಸಮೂಹವನ್ನು ತಡೆದು ನಿಲ್ಲಿಸಿಕೊಂಡು, ವಿದ್ವಾಂಸರಾಗಿ ಗೃಹಸ್ಥರಾದರೂ ಜ್ಞಾನವನ್ನೇ ಮುಖ್ಯವಾಗಿ ಮಾಡಿಕೊಂಡು ಎಂದರ್ಥ.¹ ತಮ್ಮದೆಂಬುದು ಇಲ್ಲದ್ದರಿಂದ² ಭೈಕ್ಷಚರ್ಯೆಯನ್ನು ಮಾಡುತ್ತಾ ಅರಣ್ಯದಲ್ಲಿ (ತಪಃಶ್ರದ್ಧೆಗಳನ್ನು) 'ಆಚರಿಸುತ್ತಿರುವರೋ', ಎಂದು ಸಂಬಂಧಿಸಿಕೊಳ್ಳಬೇಕು. ಅವರು ಸೂರ್ಯದ್ವಾರದಿಂದ ಸೂರ್ಯನೆಂಬ ಉಪಲಕ್ಷಣವುಳ್ಳ ಉತ್ತರಾಯಣಮಾರ್ಗ³ ದಿಂದ ವಿರಜರಾಗಿ (ವಿರಜಾಃ=ವಿರಜಸಃ) ಎಂದರೆ ಪುಣ್ಯಪಾಪಕರ್ಮಗಳನ್ನು ಸವೆಯಿಸಿಕೊಂಡು⁴ ಎಂದರ್ಥ. ಪ್ರಯಾನ್ತಿ ಪ್ರಕರ್ಷದಿಂದ ಹೋಗುವರು. ಎಲ್ಲಿ ಎಂದರೆ ಯಾವ ಸತ್ಯಲೋಕವೇ ಮುಂತಾದದ್ದರಲ್ಲಿ ಅವ್ಯತನಾದ ಆ ಮೊದಲು ಹುಟ್ಟಿದ ಹಿರಣ್ಯಗರ್ಭನೆಂಬ ಪುರುಷನು, ಅವ್ಯಯಾತ್ಮನಾದ ಅವ್ಯಯಸ್ವಭಾವನಾದ ಸಂಸಾರವಿರುವವರೆಗೂ ಇರುವ⁵ ಆ (ಪುರುಷ)ನು ಇರುವನೋ (ಅಲ್ಲಿಗೆ ಹೋಗುವರು). ಇಲ್ಲಿಯವರೆಗೂ ಅಪರವಿದ್ಯೆಯಿಂದ ಸಿಕ್ಕುವ ಸಂಸಾರಗತಿಗಳಿರುವವು.

(ಭಾಷ್ಯ)

೪೩. ನನು ಏತಂ ಮೋಕ್ಷಮಿಚ್ಛಂತಿ ಕೇಚಿತ್ | ನ | ಇಹೈವ ಸರ್ವೇ ಪ್ರವಿಲೀಯಂತಿ ಕಾಮಾಃ" (೩-೨-೨), "ತೇ ಸರ್ವಗಂ ಸರ್ವತಃ ಪ್ರಾಪ್ಯ ಧೀರಾ ಯುಕ್ತಾ ತ್ಮಾನಃ ಸರ್ವಮೇವಾವಿಶಂತಿ" (೩-೨-೫) ಇತ್ಯಾದಿಶ್ರುತಿಭ್ಯಃ | ಅಪ್ರಕರಣಾಚ್ಚ | ಅಪರವಿದ್ಯಾಪ್ರಕರಣೇ ಹಿ ಪ್ರವೃತ್ತೇ ನ ಹಿ ಅಕಸ್ಮಾತ್ ಮೋಕ್ಷಪ್ರಸಂಜ್ಞಾಸ್ತಿ | ವಿರಜಸ್ತ್ವಂ ತು ಆಪೇಕ್ಷಕಮ್ | ಸಮಸ್ತಮ್ ಅಪರವಿದ್ಯಾಕಾರ್ಯಂ ಸಾಧ್ಯಸಾಧನಲಕ್ಷಣಂ ಕ್ರಿಯಾಕಾರಕಫಲಭೇದಭಿನ್ನಂ ದ್ವೈತಮ್ ಏತಾವದೇವ ಯದ್ ಹಿರಣ್ಯಗರ್ಭಪ್ರಾಪ್ತವಸಾನಮ್ | ತಥಾ ಚ ಮನುನಾ ಉಕ್ತಂ ಸ್ಥಾವರಾದ್ಯಾಂ ಸಂಸಾರಗತಿಮ್ ಅನುಕ್ರಾಮತಾ— "ಬ್ರಹ್ಮಾವಿಶ್ವಸೃಜೋ ಧರ್ಮೋ ಮಹಾನವ್ಯಕ್ತ

1. ಒಚಾಪಗ್ನಿವಿದ್ಯೆ ಮುಂತಾದವನ್ನು ಸೇವಿಸುವವರು.

2. ವಾನಪ್ರಸ್ಥರೂ ಸಂನ್ಯಾಸಿಗಳೂ ತಮ್ಮದೆಂಬುದಿಲ್ಲದವರು.

3. ಜ್ಞಾನಕರ್ಮಸಮುಚ್ಚಯದ ಅನುಷ್ಠಾನದ ಬಲದಿಂದ ಸಿಕ್ಕುವ ಮಾರ್ಗ. ಇದನ್ನು ದೇವಯಾನ, ಅರ್ಚಿರಾದಿಮಾರ್ಗ ಎಂದೂ ಕರೆಯುತ್ತಾರೆ. ಈ ಮಾರ್ಗದ ವಿಷಯವಾಗಿ ಸೂ. ಭಾ. ೪-೩-೧ ರಿಂದ ೬ನೆಯ ಸೂತ್ರದ ವರೆಗೆ ನೋಡಿರಿ. ಗೀ. ೮-೨೪.

4. ಸೂ. ಭಾ. ೪-೧-೧೩, ೧೪. ಪ್ರಾರಬ್ಧಕರ್ಮವು ಮುಗಿದ ಮೇಲೆ ಸುಷುಮ್ನಾನಾಡಿಯ ಮಾರ್ಗವಾಗಿ ಹೋಗಿ ಪಡೆಯುವ ಗತಿಯೆಂದು.

5. ಹಿರಣ್ಯಗರ್ಭನು ಕಾರ್ಯವಾಗಿರುವವರಿಂದ ಹಿರಣ್ಯಗರ್ಭಪ್ರಾಪ್ತಿಯೂ ನಿತ್ಯವಾಗಲಾರದು. ಕಲ್ಪವು ಮುಗಿಯುವವರೆಗೂ ಇರುವದರಿಂದ ಇದನ್ನು ಅವ್ಯಯವೆಂದು ಕರೆದಿದೆ ಎಂದು ಅಭಿಪ್ರಾಯ.

ಮೇವ ಚ | ಉತ್ತಮಾಂ ಸಾತ್ವಿಕ್ರೇಮೇತಾಂ ಗತಿಮಾಹುರ್ಮನೀಷಿಣಃ || ”
(ಮನು. ೧೨-೫೦) ಇತಿ ||

(ಭಾಷ್ಯಾರ್ಥ)

(ಶಂಕೆ):—ಇದನ್ನೇ ನೋಕ್ಷವೆಂದು ಕೆಲವರು ಹೇಳುತ್ತಿದ್ದಾರಲ್ಲ!¹

(ಪರಿಹಾರ):—ಅದು ಸರಿಯಲ್ಲ. “ಇಲ್ಲಿಯೇ ಕಾಮಗಳೆಲ್ಲ ಅಡಗುವವು” (೩-೨-೨), “ಅವರು ಸರ್ವಗತವಾದ (ಬ್ರಹ್ಮವನ್ನು) ಎಲ್ಲಾ ಕಡೆಯಲ್ಲಿಯೂ ಪಡೆದು ಧೀರರಾಗಿ ಯುಕ್ತಾತ್ಮರಾಗಿ ಸರ್ವವನ್ನೇ ಸೇರಿಕೊಳ್ಳುವರು” (೩-೨-೫) ಎಂದು ಮೊದಲಾಗಿರುವ ಶ್ರುತಿಗಳು ಹೀಗೆಂಬುದಕ್ಕೆ ಪ್ರಮಾಣವು. ಇದು (ಆ) ಪ್ರಕರಣ ವಲ್ಲದ್ದರಿಂದಲೂ ಹಾಗೆಂದು ತಿಳಿಯಬೇಕು. ಅಪರವಿದ್ಯೆಯ ಪ್ರಕರಣವು ಬಂದಿರುವಾಗ ಇದ್ದಕ್ಕಿದ್ದ ಹಾಗೆ ಮೋಕ್ಷದ ಮಾತು ಬರುವುದಕ್ಕೆ ಪ್ರಸಕ್ತಿಯಿಲ್ಲವಷ್ಟೆ.² ‘ವಿರಜ ರಾಗಿ’ ಎಂದು ಹೇಳಿರುವದೋ ಎಂದರೆ ಅದು ಆಪೇಕ್ಷಿಕವಾದದ್ದು.³ ಅಪರವಿದ್ಯೆಯ ಕಾರ್ಯವಾದ ಸಾಧ್ಯಸಾಧನರೂಪವಾದ ಬೇರೆಬೇರೆಯು ಕ್ರಿಯಾಕಾರಕಫಲಗಳೆಂಬ ಭಿನ್ನವಾಗಿರುವ ದ್ವೈತವೆಲ್ಲವೂ ಹಿರಣ್ಯಗರ್ಭನನ್ನು ಪಡೆಯುವದೆಂಬದರಲ್ಲಿ ಕೊನೆ ಗಾಣುವ (ಈ ಫಲದ) ವರೆಗೇ ಇರುತ್ತದೆ. ಆದ್ದರಿಂದಲೇ ಸ್ಥಾವರವೇ ಮುಂತಾದ ಸಂಸಾರಗತಿಯನ್ನು ಒಂದೊಂದಾಗಿ ಹೇಳುತ್ತಾ ಹೊರಟಿರುವ¹ ಮನು (ಹೀಗೆಂದು) ಹೇಳಿರುತ್ತಾನೆ. “ಬ್ರಹ್ಮನು, ವಿಶ್ವಸೃಷ್ಟಿಯನ್ನು ಮಾಡುವ ಪ್ರಜಾಪತಿಗಳು, ಧರ್ಮನು, ಮಹತ್ತತ್ತ್ವ, ಅವ್ಯಕ್ತ, ಇದೇ ಉತ್ತಮವಾದ ಸಾತ್ವಿಕ್‌ಗತಿಯೆಂದು ಬಲ್ಲವರು ಹೇಳುವರು.”⁵ (ಮನು. ೧೨-೫೦).

1. ಸಮುಚ್ಚಯವಾದಿಗಳಾದ ಭರ್ತೃಪ್ರಪಂಚರೇ ಮುಂತಾದವರು. ಐ. ಭಾ. ಒಂದನೆಯ ಅಧ್ಯಾಯದ ಅನಂತರಣಿಕೆ ಭಾ. ಭಾ. ೨ ನ್ನು ನೋಡಿ.

2. ಇದು ಪರವಿದ್ಯೆಯೆಂಬುದಕ್ಕೆ ಯಾವ ಗುರುತೂ ಇಲ್ಲ; ಇದು ಮುಗಿದಮೇಲೆ ಪರವಿದ್ಯೆಯನ್ನು ಪ್ರಾರಂಭಿಸಿರುವದು ಸ್ಪಷ್ಟವಾಗಿ ಕಾಣುತ್ತಿದೆ.

3. ಸಂಪೂರ್ಣವಾಗಿ ಆತ್ಯಂತಿಕವಾಗಿ ಪುಣ್ಯಪಾಪಗಳನ್ನು ಕಳೆದುಕೊಂಡವರು ಎಂಬರ್ಥವಿಲ್ಲ; ಇತರ ಗತಿಗಳಿಗೆ ಹೋಲಿಸಿದರೆ ಹಿರಣ್ಯಗರ್ಭಪ್ರಾಪ್ತಿಯು ಬಲುಮಟ್ಟಿಗೆ ಧರ್ಮಾಧರ್ಮಗಳ ಬಿಗಿತವನ್ನು ಸಡಿಲಮಾಡಿಕೊಂಡಿರುವದು ಎಂಬುದೇ ಅಭಿಪ್ರಾಯ.

4. ಈ ಅಧ್ಯಾಯವು ಕರ್ಮಗಳ ಫಲವನ್ನು ಹೇಳುವುದಕ್ಕೇ ಹೊರಟಿದೆ. ಶರೀರ ದಿಂದಾದ ಕರ್ಮದೋಷಗಳಿಂದ ಸ್ಥಾವರತ್ವವನ್ನೂ ವಾಚಿಕದೋಷಗಳಿಂದ ಪಕ್ಷಿಮೃಗತ್ವ ವನ್ನೂ ಮಾನಸದೋಷಗಳಿಂದ ಅಂತ್ಯಜಾತಿಗಳನ್ನೂ ಪಡೆಯುತ್ತಾರೆ. (೧೨-೯) ಎಂದು ಮುಂತಾಗಿ ಹೇಳಿದ ಬಳಿಕ ಸಾತ್ವಿಕ್‌ಗತಿಗಳಲ್ಲಿ ಒಂದನೆಯ ಎರಡನೆಯವನ್ನು ಹೇಳಿ ಇದು ಉತ್ತಮವಾದದ್ದೆಂದು ತಿಳಿಸಿದೆ.

5. ಹಿರಣ್ಯಗರ್ಭ, ಪ್ರಜಾಪತಿಗಳು, ಧರ್ಮರಾಜ, ಮಹತ್ತತ್ತ್ವಾಭಿಮಾನದೇವತೆ ಅವ್ಯಕ್ತಾಭಿಮಾನದೇವತೆ-ಇವುಗಳನ್ನು ಪಡೆಯುವ ಗತಿಯು ಉತ್ತಮವಾದ ಸಾತ್ವಿಕ್‌ ಗತಿಯು ಎಂದು ಶ್ಲೋಕದ ಅರ್ಥ.

ವಿರಕ್ತನಾದವನು ಪರವಿದ್ಯೆಗಾಗಿ ಗುರುವಿನ ಬಳಿಗೇ ಹೋಗಬೇಕು

(ಭಾಷ್ಯ)

೪೪. ಅಥ ಇದಾನೀಮ್ ಅಸ್ಮಾತ್ ಸಾಧ್ಯಸಾಧನರೂಪಾತ್ ಸರ್ವಸ್ಮಾತ್ ಸಂಸಾರಾತ್ ವಿರಕ್ತಸ್ಯ ಪರಸ್ಯಾಂ ವಿದ್ಯಾಯಾಮ್ ಅಧಿಕಾರಪ್ರದರ್ಶನಾರ್ಥಮ್ ಇದಮುಚ್ಯತೇ—

(ಭಾಷ್ಯಾರ್ಥ)

ಇನ್ನು ಈಗ ಈ ಸಾಧ್ಯಸಾಧನರೂಪವಾಗಿರುವ ಎಲ್ಲಾ ಸಂಸಾರದಲ್ಲಿಯೂ ವಿರಕ್ತನಾಗಿರುವವನಿಗೇ ಪರವಿದ್ಯೆಯಲ್ಲಿ ಅಧಿಕಾರವೆಂದು ತಿಳಿಸುವದಕ್ಕಾಗಿ ಇದನ್ನು (ಶ್ರುತಿ) ಹೇಳುತ್ತದೆ:—

ಪರೀಕ್ಷ್ಯ ಲೋಕಾನ್ ಕರ್ಮಚಿರ್ತಾ ಬ್ರಾಹ್ಮಣೋ
ನಿರ್ವೇದಮಾಯಾನ್ನಾಸ್ತ್ಯಕೃತಃ ಕೃತೇನ |
ತದ್ವಿಜ್ಞಾನಾರ್ಥಂ ಸ ಗುರುವೇವಾಭಿಗಚ್ಛೇತ್
ಸಮಿತ್ಪಾಣಿಃ ಶ್ರೋತ್ರಿಯಂ ಬ್ರಹ್ಮನಿಷ್ಠಮ್ || ೧೨ ||

೧೨. ಕರ್ಮದಿಂದ ಆಗಿರುವ ಲೋಕಗಳನ್ನು ಪರೀಕ್ಷಿಸಿ ಬ್ರಾಹ್ಮಣನು “ ಅಕೃತವಾದದ್ದು ಕೃತದಿಂದ ಆಗುವದಿಲ್ಲ ” ಎಂದು ನಿರ್ವೇದವನ್ನು ಹೊಂದಬೇಕು. ಅದನ್ನು ಅರಿಯುವದಕ್ಕಾಗಿ ಅವನು ಸಮಿತ್ಪಾಣಿಯಾಗಿ ಶ್ರೋತ್ರಿಯನೂ ಬ್ರಹ್ಮನಿಷ್ಠನೂ ಆದ ಗುರುವನ್ನೇ ಬಳಸಬೇಕು.

(ಭಾಷ್ಯ)

೪೫. ಪರೀಕ್ಷ್ಯ ಯದೇತದ್ ಋಗ್ವೇದಾದ್ಯಪರವಿದ್ಯಾವಿಷಯಂ ಸ್ವಾಭಾವಿಕಾ ವಿದ್ಯಾಕಾಮಕರ್ಮದೋಷವತ್ಪುರುಷಾನುಷ್ಠೇಯಮ್, ಅವಿದ್ಯಾದಿದೋಷವಂತಮೇವ ಪುರುಷಂ ಪ್ರತಿ ವಿಹಿತತ್ವಾತ್ | ತದನುಷ್ಠಾನಕಾರ್ಯಭೂತಾಶ್ಚ ಲೋಕಾಃ ಯೇ ದಕ್ಷಿಣೋತ್ತರಮಾರ್ಗಲಕ್ಷಣಾಃ ಫಲಭೂತಾಃ, ಯೇ ಚ ವಿಹಿತಾಕರಣಪ್ರತಿಷೇಧಾತಿ ಕ್ರಮದೋಷಸಾಧ್ಯಾಃ ನರಕತೀರ್ಥಕ್ರೇತಲಕ್ಷಣಾಃ, ತಾನೇತಾನ್ ಪರೀಕ್ಷ್ಯ ಪ್ರತ್ಯಕ್ಷಾನುಮಾನೋಪಮಾನಾಗಮೈಃ ಸರ್ವತೋ ಯಾಥಾತ್ಮೀನಾವಧಾರ್ಯ ಲೋಕಾನ್ ಸಂಸಾರಗತಿಭೂತಾನ್ ಅನ್ಯಕ್ತಾದಿಸ್ಥಾವರಾಂತಾನ್ ವ್ಯಾಕೃತಾವ್ಯಾಕೃತ ಲಕ್ಷಣಾನ್ ಬೀಜಾಬ್ಜುರವದಿತರೇತರೋತ್ಪತ್ತಿನಿಮಿತ್ತಾನ್ ಅನೇಕಾನರ್ಥಶತಸಹಸ್ರ ಸಂಖ್ಯಾಲಾನ್ ಕದಲೀಗರ್ಭವದಸಾರಾನ್ ಮಾಯಾಮರೀಚ್ಯುದಕಗಂಧವನಗರಾಕಾರ ಸ್ಪಷ್ಟಜಲಬುದ್ಧವಫೇನಸಮಾನ್ ಪ್ರತಿಕ್ಷಣಸ್ವಧ್ವಂಸಾನ್ ಸೃಷ್ಟತಃ ಕೃತ್ವಾ ಅವಿದ್ಯಾ ಕಾಮದೋಷಪ್ರವರ್ತಿತಕರ್ಮಚಿತಾನ್ ಧರ್ಮಾಧರ್ಮನಿರ್ವರ್ತಿತಾನ್ ಇತ್ಯೇತತ್ | ಬ್ರಾಹ್ಮಣಃ ಬ್ರಾಹ್ಮಣಸ್ಯೈವ ವಿಶೇಷತೋಽಧಿಕಾರಃ ಸರ್ವತ್ಯಾಗೇನ ಬ್ರಹ್ಮವಿದ್ಯಾ ಯಾಮ್ ಇತಿ ಬ್ರಾಹ್ಮಣಗ್ರಹಣಮ್ ||

(ಭಾಷ್ಯಾರ್ಥ)

ಪರೀಕ್ಷಿಸಿ, ಎಂದರೆ ಋಗ್ವೇದವೇ ಮುಂತಾದ ಅಪರವಿದ್ಯೆಯ ವಿಷಯವಾಗಿ ಅವಿದ್ಯೆಯೇ ಮುಂತಾದ ದೋಷಗಳಿರುವ ಪುರುಷನನ್ನು ಕುರಿತೇ ವಿಹಿತವಾಗಿರುವದ ರಿಂದ! ಸ್ವಾಭಾವಿಕವಾದ ಅವಿದ್ಯೆ, ಕಾಮ, ಕರ್ಮ-ಎಂಬ ದೋಷಗಳುಳ್ಳ ಪುರುಷನು (ಮಾತ್ರ) ಮಾಡಬೇಕಾಗಿರುವ (ಈ ಕರ್ಮ), ಇದನ್ನು ಮಾಡುವದರಿಂದಂಟಾಗುವ ದಕ್ಷಿಣೋತ್ತರಮಾರ್ಗಗಳಿಂದ² ಪಡೆಯಬೇಕಾಗಿರುವ ಫಲರೂಪವಾಗಿರುವ ಯಾವ ಲೋಕಗಳುಂಟೋ (ಅವು), ಮತ್ತು (ವೇದದಲ್ಲಿ) ವಿಹಿತವಾದದ್ದನ್ನು ಮಾಡ ದಿರುವದು ಮಾಡಬಾರದೆಂಬದ್ದನ್ನು ಮೀರುವದು ಎಂಬ ದೋಷಗಳಿಂದಾಗುವ ನರಕ, ತೀರ್ಥಗಂಜುತುಗಳು, ಪ್ರೇತಗಳು ಎಂಬ ಯಾವ (ಲೋಕಗಳುಂಟೋ ಅವು)-ಆ ಇವು (ಗಳನ್ನೆಲ್ಲ) ಪರೀಕ್ಷಿಸಿ, ಪ್ರತ್ಯಕ್ಷ, ಅನುಮಾನ, ಉಪಮಾನ, ಆಗಮ³-ಇವು ಇವುಗಳಿಂದ ಎಲ್ಲಾ ಬಗೆಯಿಂದಲೂ (ಇವುಗಳ) ನಿಜವಾದಸ್ವರೂಪವನ್ನು ಗೊತ್ತು ಮಾಡಿಕೊಂಡು ಸಂಸಾರದ ಗತಿಗಳಾಗಿರುವ ಅವ್ಯಕ್ತವು ನೊದಲಾಗಿ ಸ್ಥಾವರದ ವರೆಗಿರುವ⁴ ವ್ಯಾಕೃತವ್ಯಾಕೃತರೂಪವಾಗಿರುವ ಬೀಜಾಂಕುರಗಳಂತೆ ಒಂದೊಂದರ ಉತ್ಪತ್ತಿಗೆ ಒಂದೊಂದು ಕಾರಣವಾಗಿರುವ⁵ ಎಷ್ಟೋ ಲಕ್ಷಸಂಖ್ಯೆಯ ಅನೇಕವಾದ ಅನರ್ಥಗಳಿಂದ ತುಂಬಿರುವ ಬಾಳಿಯಕಂಬದಂತೆ ಸಾರವಿಲ್ಲದವಾಗಿ ಮಾಯೆ, ಬಿಸಿಲುಕುದುರೆಯ ನೀರು, ಗಂಧರ್ವನಗರ-ಇವುಗಳ ಆಕಾರವುಳ್ಳವಾಗಿ ಕನಸಿನಂತೆಯೂ ನೀರುಗುಳ್ಳೆ ನೊರೆಗಳಂತೆಯೂ ಒಂದೊಂದು ಕ್ಷಣಕ್ಕೂ ನಾಶವಾಗುತ್ತಿರುವ ಲೋಕಗಳನ್ನು ಅವಿದ್ಯೆ, ಕಾಮ ಎಂಬ ದೋಷಗಳಿಂದ

1. ಕರ್ತೃತ್ವಬುದ್ಧಿಯುಳ್ಳವನಿಗೇ ಕರ್ಮವು ಅನುಷ್ಠೇಯವು. ೧೬. ಭಾ. ೨-೨೧ ನ್ನು ನೋಡಿ.
2. ದಕ್ಷಿಣಮಾರ್ಗದಿಂದ (ಚಂದ್ರ, ಸಿತ್ಯ) ಲೋಕಕ್ಕೂ, ಉತ್ತರಮಾರ್ಗದಿಂದ ದೇವ (ಬ್ರಹ್ಮ) ಲೋಕಕ್ಕೂ ಹೋಗುವರು. ಇವೆರಡೂ ಅನಿತ್ಯವೇ; ಬ್ರಹ್ಮಲೋಕವು ಕಲ್ಪಾಂತಸ್ಥಾಯಿಯು ಆಷ್ಟೇ.
3. ನೈಯಾಯಿಕರು ಒಪ್ಪಿರುವ ನಾಲ್ಕು ಪ್ರಮಾಣಗಳಿವು; ಮೀಮಾಂಸಕರು ಹೇಳುವ ಆರ್ಥಾಪತ್ತಿ, ಅನುಪಲಬ್ಧಿ ಎಂಬ ಪ್ರಮಾಣಗಳನ್ನೂ ಇವಕ್ಕೆ ಸೇರಿಸಿಕೊಳ್ಳ ಬಹುದು. ಪ್ರಮಾಣಗಳು ಇಷ್ಟೇ ಎಂಬುದರಲ್ಲಿ ಆಚಾರ್ಯರಿಗೆ ಆಗ್ರವಿಲ್ಲ.
4. ಅವ್ಯಕ್ತವು ಅತ್ಯಂತ ಉತ್ತಮವಾದ ಗತಿ, ಸ್ಥಾವರವು ಅತ್ಯಂತ ನೀಚವಾದ ಗತಿ.
5. ಅವ್ಯಕ್ತವು ನಾಮರೂಪಗಳ ಬೀಜಸ್ಥಿತಿ; ಇದೇ ಅವ್ಯಾಕೃತವು. ಬಿಡಿಬಿಡಿಯಾಗಿರುವ ನಾಮರೂಪಗಳೆಲ್ಲ ವ್ಯಾಕೃತವೇ. ಬ್ರಹ್ಮಾದಿಯಾಗಿ ಸ್ಥಾವರದವರೆಗಿನ ಜನ್ಮಗಳೆಲ್ಲ ವ್ಯಾಕೃತರೂಪವಾಗಿರುವ ಕರ್ಮಫಲಗಳು.
6. ವ್ಯಾಕೃತ, ಅವ್ಯಾಕೃತ-ಇವುಗಳು ಅಜ್ಞಾನವಿರುವವರಿಗೂ ಒಂದಕ್ಕೊಂದು ಕಾರಣವಾಗಿರುವವು; ವ್ಯಾಕೃತಾವ್ಯಾಕೃತಪ್ರವಾಹವೇ ಸಂಸಾರವು.

ಮಾಡುವ ಕರ್ಮಗಳಿಂದಾದ ಎಂದರೆ ಧರ್ಮಾಧರ್ಮಗಳಿಂದ ಆಗಿರುವ ಎಂದರ್ಥ (ಇಂಥ ಲೋಕಗಳನ್ನು) ಹಿಂತಳ್ಳಿ ಬ್ರಾಹ್ಮಣನಾದವನು-ಎಲ್ಲವನ್ನೂ ತ್ಯಾಗಮಾಡಿ¹ ಬ್ರಹ್ಮವಿದ್ಯೆಯಲ್ಲಿ ತೊಡಗುವದಕ್ಕೆ ಬ್ರಾಹ್ಮಣನಿಗೇ ಮುಖ್ಯವಾಗಿ² ಅಧಿಕಾರವೆಂಬುದನ್ನು ಸೂಚಿಸುವದಕ್ಕೆ ಬ್ರಾಹ್ಮಣನು ಎಂಬ ಮಾತನ್ನು ಉಪಯೋಗಿಸಿರುತ್ತದೆ.

(ಭಾಷ್ಯ)

೪೬. ಪರೀಕ್ಷೈ ಲೋಕಾನ್ ಕಿಂ ಕುರ್ಯಾದಿತಿ? ಉಚ್ಯತೇ | ನಿರ್ವೇದಂ ನಿಃಪೂರ್ವೇ ವಿದಿಃ ಅತ್ರ ವೈರಾಗ್ಯಾರ್ಥೇ | ವೈರಾಗ್ಯಮ್ | ಆಯಾತ್ ಕುರ್ಯಾತ್ ಇತ್ಯೇತತ್ | ಸ ವೈರಾಗ್ಯಪ್ರಕಾರಃ ಪ್ರದರ್ಶ್ಯತೇ | ಇಹ ಸಂಸಾರೇ ನಾಸ್ತಿ ಕಶ್ಚಿದಪಿ ಅಕೃತಃ ಪದಾರ್ಥಃ | ಸರ್ವೇ ಏವ ಹಿ ಲೋಕಾಃ ಕರ್ಮಚಿತ್ತಾಃ ಕರ್ಮಕೃತತ್ವಾಚ್ಚ ಅನಿತ್ಯಾಃ | ನ ನಿತ್ಯಂ ಕಿಂಚಿದಸ್ತಿ ಇತ್ಯಭಿಪ್ರಾಯಃ | ಸರ್ವಂ ತು ಕರ್ಮ ಅನಿತ್ಯಸ್ಯೈವ ಸಾಧನಮ್ | ಯಸ್ಮಾತ್ ಚತುರ್ವಿಧಮೇವ ಹಿ ಸರ್ವಂ ಕರ್ಮಕಾರ್ಯಮ್ ಉತ್ಪಾದ್ಯಮ್ ಆಪ್ಯಂ ಸಂಸ್ಕಾರ್ಯಂ ವಿಕಾರ್ಯಂ ವಾ | ನಾತಃಪರಂ ಕರ್ಮಣಾಂ ವಿಷಯೋಽಸ್ತಿ³ | ಅಹಂ ಚ ನಿತ್ಯೇನ ಅನ್ಯತೇನ ಅಭಯೇನ ಕೂಟಸ್ಥೇನ ಅಚಲೇನ ಧ್ರುವೇಣ ಅರ್ಥೇನ ಅರ್ಥೇನ ತದ್ವಿಪರೀತೇನ | ಅತಃ ಕಿಂ ಕೃತೇನ ಕರ್ಮಣಾ ಆಯಾಸಬಹುಲೇನ ಅನರ್ಥಸಾಧನೇನ ಇತಿ ||

(ಭಾಷ್ಯಾರ್ಥ)

ಲೋಕಗಳನ್ನು (ಹೀಗೆ) ಪರಿಕ್ಷೆಮಾಡಿ ಏನು ಮಾಡಬೇಕು? ಎಂದರೆ (ಶ್ರುತಿ) ಹೇಳುತ್ತದೆ. ನಿರ್ವೇದವನ್ನು ಹೊಂದಬೇಕು. ನಿರ್ ಎಂಬ ಉಪಸರ್ಗವನ್ನು ಸೇರಿ ಓರುವ ವಿದ್ ಧಾತುವಿಗೆ ಇಲ್ಲಿ ವೈರಾಗ್ಯವೆಂದು ಅರ್ಥ; ಹೊಂದಬೇಕು. (ವೈರಾಗ್ಯವನ್ನು) ಮಾಡಿಕೊಳ್ಳಬೇಕು ಎಂದಭಿಪ್ರಾಯ. ಆ ವೈರಾಗ್ಯದ ಪ್ರಕಾರವನ್ನು (ಶ್ರುತಿಯು) ತಿಳಿಸುತ್ತದೆ: ಈ ಸಂಸಾರದಲ್ಲಿ ಅಕೃತವಾದ (ಕರ್ಮದಿಂದ ಮಾಡಬ್ಬಡದ) ಪದಾರ್ಥವು ಯಾವದೂ ಇರುವದಿಲ್ಲ. ಏಕೆಂದರೆ ಲೋಕಗಳೆಲ್ಲವೂ ಕರ್ಮದಿಂದ ಆಗಿರುತ್ತವೆ; ಕರ್ಮದಿಂದಾಗಿರುವದರಿಂದ ಅನಿತ್ಯವೂ ಆಗಿರುತ್ತವೆ. ನಿತ್ಯ

1. ವ್ಯಾಖ್ಯಾನಕಾರರು ಬ್ರಾಹ್ಮಣನಿಗೇ ಸಂನ್ಯಾಸದಲ್ಲಿ ಅಧಿಕಾರವೆಂದು ಅರ್ಥ ಮಾಡುತ್ತಾರೆ; ಆದರೆ ಇಲ್ಲಿ “ವಿಶೇಷತಃ” ಎಂಬ ಭಾಷ್ಯಕ್ಕೆ ಸ್ವಾರಸ್ಯವನ್ನು ಕಲ್ಪಿಸಿದಂತೆ ಆಗುವದಿಲ್ಲ. ಕ್ಷತ್ರಿಯ, ವೈಶ್ಯ-ಇವರೂ ರಾಜನ ಆಸ್ವನೆಯನ್ನು ಪಡೆದು ಮುಸ್ಸಿನಲ್ಲಿ ಸಂನ್ಯಾಸವನ್ನು ಮಾಡಬಹುದೆಂದು ರಾಜಧರ್ಮದಲ್ಲಿ ಹೇಳಿದೆ.

2. ಏಕೆಂದರೆ ಅವನಿಗೆ ಉಳಿದವರಂತೆ ತನ್ನದೆಂಬುದು ಹೆಚ್ಚಾಗಿರುವದಿಲ್ಲ.

3. “ಕರ್ಮಣೋ ವಿಶೇಷೋಽಸ್ತಿ” ಎಂಬ ಪಾಠಕ್ಕಿಂತ ಈ ವಾ|| ಪಾಠವು ಮೇಲು.

ವಾದದ್ದು ಒಂದೂ ಇರುವದಿಲ್ಲ ಎಂದು ಅಭಿಪ್ರಾಯ. ಯಾವ ಕರ್ಮವೇ ಆದರೂ ಅನಿತ್ಯವಾದದ್ದಕ್ಕೇ ಸಾಧನವಾಗಿರುತ್ತದೆ. ಹೇಗೆಂದರೆ ಕರ್ಮದ ಕಾರ್ಯವೆಲ್ಲ ನಾಲ್ಕೇ ವಿಧವಾಗಿರುತ್ತದೆ. ಉತ್ಪಾದ್ಯ (ಉಂಟುಮಾಡತಕ್ಕದ್ದು), ಅಸ್ಯ (ಪಡೆಯ ತಕ್ಕದ್ದು), ಸಂಸ್ಕಾರ್ಯ (ಸರಿಪಡಿಸತಕ್ಕದ್ದು), ವಿಕಾರ್ಯ (ನಾರ್ಪಡಿಸತಕ್ಕದ್ದು)- ಇವುಗಳನ್ನು ಬಿಟ್ಟರೆ ಬೇರೆ (ಯಾವದೂ) ಕರ್ಮಕ್ಕೆ ವಿಷಯವಿರುವದಿಲ್ಲ.¹ ನಾನೋ ನಿತ್ಯವಾಗಿಯೂ ನಾಶವಿಲ್ಲದ್ದಾಗಿಯೂ ಭಯವಿಲ್ಲದ್ದಾಗಿಯೂ ಕೂಟಸ್ಥವಾಗಿಯೂ ಚಲನವಿಲ್ಲದ್ದಾಗಿಯೂ ಎಂದೆಂದಿಗೂ ಇರುವದಾಗಿಯೂ ಇರುವ ಪದಾರ್ಥವನ್ನು ಬಯಸುವವನೇ ಹೊರತು ಆದಕ್ಕೆ ವಿರುದ್ಧವಾದದ್ದನ್ನು (ಬಯಸುವವ)ನಲ್ಲ. ಆದ್ದರಿಂದ ಆಯಾಸವು ಹೆಚ್ಚಾಗಿಯೂ (ಬೇಕಾದ) ಅರ್ಥವನ್ನು (ದೊರಕಿಸುವ) ಸಾಧನವಲ್ಲದೆಯೂ ಇರುವ ಕೃತದಿಂಥ ಎಂದರೆ ಕರ್ಮದಿಂದ ಏನು (ಪ್ರಯೋಜನ)? -ಎಂದು (ವೈರಾಗ್ಯವನ್ನು ಹೊಂದಬೇಕು).

(ಭಾಷ್ಯ)

೪೨. ಏವಂ ನಿರ್ವಿಣ್ಣಃ ಅಭಯಂ ಶಿವಮ್ ಅಕೃತಂ ನಿತ್ಯಂ ಪದಂ ಯತ್ ತದ್ವಿಜ್ಞಾನಾರ್ಥಂ ವಿಶೇಷೇಣ ಅಧಿಗಮಾರ್ಥಂ ಸಃ ನಿರ್ವಿಣ್ಣಃ ಬ್ರಾಹ್ಮಣ್ಣಃ ಗುರುಮೇವ ಆಚಾರ್ಯಂ ಶಮದಮದಯಾದಿಸಂಪನ್ನಮ್ ಅಭಿಗಚ್ಛೇತ್ | ಶಾಸ್ತ್ರಜ್ಞೋಽಪಿ ಸ್ವಾತಂತ್ರ್ಯೇಣ ಬ್ರಹ್ಮಜ್ಞಾನಾನ್ವೇಷಣಂ ನ ಕುರ್ಯಾತ್ ಇತ್ಯೇತತ್ ಗುರುಮೇವ ಇತ್ಯವಧಾರಣಫಲಮ್ | ಸಮಿತ್ಪಾಣಿಃ ಸಮಿದ್ಭಾರಗೃಹೀತಹಸ್ತಃ ಶ್ರೋತ್ರಿಯಮ್ ಅಧ್ಯಯನಶ್ರುತಾರ್ಥಸಂಪನ್ನಂ ಬ್ರಹ್ಮನಿಷ್ಠಂ ಹಿತ್ವಾ ಸರ್ವಕರ್ಮಾಣಿ ಕೇವಲೇ ಅದ್ವಯೇ ಬ್ರಹ್ಮಣಿ ನಿಷ್ಠಾ ಯಸ್ಯ ಸೋಽಯಂ ಬ್ರಹ್ಮನಿಷ್ಠಃ | ' ಜಪನಿಷ್ಠಃ ' ' ತಪೋನಿಷ್ಠಃ ' ಇತಿ ಯದ್ವತ್ | ನ ಹಿ ಕರ್ಮಿಣೋ ಬ್ರಹ್ಮನಿಷ್ಠತಾ ಸಂಭವತಿ | ಕರ್ಮಾತ್ಮಜ್ಞಾನಯೋರ್ವಿರೋಧಾತ್ | ಸಃ ತಂ ಗುರುಂ ವಿಧಿವದುಪಸನ್ನಃ ಪ್ರಸಾದ್ಯ ಪೃಚ್ಛೇತ್ ಅಕ್ಷರಂ ಪುರುಷಂ ಸತ್ಯಮ್ ||

(ಭಾಷ್ಯಾರ್ಥ)

ಹೀಗೆ ವೈರಾಗ್ಯವನ್ನು ಹೊಂದಿ ಭಯವಿಲ್ಲದ್ದಾಗಿಯೂ ಮಂಗಳಸ್ವರೂಪವಾಗಿಯೂ ಕರ್ಮದಿಂದ ಉಂಟಾಗತಕ್ಕದ್ದಲ್ಲವಾಗಿಯೂ ನಿತ್ಯವಾಗಿಯೂ ಇರುವ ಪದವು ಯಾವದೋ ಅದರ ವಿಜ್ಞಾನಕ್ಕಾಗಿ ಎಂದರೆ (ಅದನ್ನು) ವಿಶೇಷವಾಗಿ (ಇಂಥದ್ದೆಂದು) ಗೊತ್ತುಮಾಡಿಕೊಳ್ಳುವದಕ್ಕಾಗಿ ಆ ವೈರಾಗ್ಯವನ್ನು ಪಡೆದಿರುವ ಬ್ರಾಹ್ಮಣನು ಗುರುವನ್ನೇ ಎಂದರೆ ಶಮದಮದಯಾದಿಗಳಿಂದ ಕೂಡಿರುವ ಆಚಾರ್ಯನನ್ನೇ ಬಳ

1. ಕರ್ಮದ ಕಾರ್ಯವು ನಾಲ್ಕೇ ವಿಧವೆಂಬುದನ್ನು ಭಾಷ್ಯದಲ್ಲಿ ಅಲ್ಲಲ್ಲಿ ಆಚಾರ್ಯರು ಹೇಳುತ್ತಲೇ ಬಂದಿದಾರೆ. ಈ. ಭಾ. ೧೧. ತೈ. ಭಾ. ಶೀಕ್ಷಾವಲ್ಲಿಯ ಉಪಸಂಹಾರ; ಸೂ. ಭಾ. ೧-೧-೪; ಬೃ. ಭಾ. ೩-೩-೧.

ಸಾರಬೇಕು. ಶಾಸ್ತ್ರವನ್ನು ಬಲ್ಲವನಾದರೂ ಸ್ವತಂತ್ರವಾಗಿ ಬ್ರಹ್ಮಜ್ಞಾನವನ್ನು ಹುಡುಕಬಾರದು¹ ಎಂಬುದು ಗುರುವನ್ನೇ ಎಂದು ಅವಧಾರಣಮಾಡಿರುವದರ ಪುರ್ಯೋಜನವು. ಸಮಿತ್ಪಾಣಿಯಾಗಿ ಸಮಿತ್ತುಗಳ ಕಟ್ಟನ್ನು ಕೈಯಲ್ಲಿ ತೆಗೆದುಕೊಂಡು ಶ್ರೋತ್ರಿಯನಾಗಿಯೂ ಎಂದರೆ ಅಧ್ಯಯನಮಾಡಿ ಶ್ರವಣಮಾಡಿದ ಅರ್ಥವನ್ನು ಸಂಪಾದಿಸಿಕೊಂಡಿರುವವನಾಗಿಯೂ ಬ್ರಹ್ಮನಿಷ್ಠನಾಗಿಯೂ ಎಲ್ಲಾ ಕರ್ಮಗಳನ್ನೂ ಬಿಟ್ಟು² ಬರಿಯ ತನಗೆರಡನೆಯದಿಲ್ಲದ ಬ್ರಹ್ಮದಲ್ಲಿಯೇ ನಿಷ್ಠೆಯಿರುವಾತನಿಗೆ ಬ್ರಹ್ಮನಿಷ್ಠನೆಂದು ಹೆಸರು ; ' ಜಪನಿಷ್ಠನು ' ' ತಪೋನಿಷ್ಠನು ' ಎಂಬಲ್ಲಿ ಹೇಗೆ (ಜಪದಲ್ಲಿಯೇ, ತಪಸ್ಸಿನಲ್ಲಿಯೇ ನಿಷ್ಠೆಯಿರುವವನೆಂದು ಅರ್ಥಮಾಡುವನೋ ಹಾಗೆಯೇ ಇಲ್ಲಿಯೂ ಅರ್ಥಮಾಡಬೇಕು).³ ಕರ್ಮಿಗೆ ಬ್ರಹ್ಮನಿಷ್ಠೆಯೆಂಬುದು ಹೊಂದುವದೇ ಇಲ್ಲ. ಏಕೆಂದರೆ ಕರ್ಮಕ್ಕೂ ಆತ್ಮಜ್ಞಾನಕ್ಕೂ ವಿರೋಧವಿರುತ್ತದೆ. ಆತನು ಇಂಥ (ಶ್ರೋತ್ರಿಯನೂ ಬ್ರಹ್ಮನಿಷ್ಠನೂ ಆದ) ಗುರುವಿನ ಬಳಿಗೆ ವಿಧಿವತ್ತಾಗಿ ಬಂದು (ಆತನ) ಮನಸ್ಸನ್ನು ಪ್ರಸನ್ನವಾಗಿ ಮಾಡಿಕೊಂಡು ಅಕ್ಷರವೆಂಬ ಸತ್ಯನಾದ ಪುರುಷನನ್ನು ಕುರಿತು ಕೇಳಬೇಕು.⁴

ಗುರುವು ಶಿಷ್ಯನಿಗೆ ತತ್ತ್ವವನ್ನು ಉಪದೇಶಿಸಬೇಕು

ತಸ್ಮೈ ಸ ವಿದ್ವಾನುಪಸನ್ನಾಯ ಸಮ್ಯಕ್

ಪ್ರಶಾಂತಚಿತ್ತಾಯ ಶಮಾನ್ವಿತಾಯ ।

ಯೇನಾಕ್ಷರಂ ಪುರುಷಂ ನೇದ ಸತ್ಯಂ

ಪ್ರೋವಾಚ ತಾಂ ತತ್ತ್ವತೋ ಬ್ರಹ್ಮವಿದ್ಯಾವಾ ॥ ೧೩ ॥

೧೩. ಒೀಗೆ ಸರಿಯಾಗಿ ಬಳಿಸಾರಿರುವ ಪ್ರಶಾಂತವಾದ ಚಿತ್ತವುಳ್ಳ ಶಮೆಯಿಂದ ಕೂಡಿರುವ ಆತನಿಗೆ ಆ ವಿದ್ವಾಂಸನು ಯಾವದರಿಂದ ಅಕ್ಷರವೆಂಬ ಸತ್ಯಪುರುಷನನ್ನು ತಿಳಿಯುವನೋ ಆ ಬ್ರಹ್ಮವಿದ್ಯೆಯನ್ನು ತತ್ತ್ವದಿಂದ ತಿಳಿಸಬೇಕು.

1. ತಾನೇ ಹುಡುಕಿದರೆ ಪಂಡಿತನಿಗೂ ತತ್ತ್ವವು ಗೋಚರಿಸಲಾರದು ; ಏಕೆಂದರೆ ಹುಡುಕುವದೆಲ್ಲಾ ಹೊರಗಡೆಯಲ್ಲಿ. ಪ್ರತ್ಯಗಾತ್ಮನಕಡೆಗೆ ತಿರುಗಿಸುವದಕ್ಕೆ ಆಚಾರ್ಯನೇ ಬೇಕು. ಛಾ. ೪-೯-೩. ಗೀ. ಛಾ. ೪-೩೪, ೩೫.

2. ಸರ್ವಕರ್ಮಸಂನ್ಯಾಸವನ್ನು ಮಾಡಿ.

3. ಏಕೆಂದರೆ ' ನಿಷ್ಠ ' ಎಂಬ ಮಾತಿಗೆ ಹಾಗೆ ಅರ್ಥವಾಗುತ್ತದೆ.

4. ತಿಳಿದುಕೊಳ್ಳುವದಕ್ಕಾಗಿ ಗುರುವಿನಬಳಿಗೆ ಹೋಗಬೇಕು-ಎಂದದ್ದರಿಂದ ಕೇಳಬೇಕು ಎಂದು ಏರ್ಪಡುತ್ತದೆ. ಗೀ. ೪-೩೪.

(ಭಾಷ್ಯ)

೪೮. ತಸ್ಮೈ ಸಃ ವಿದ್ವಾನ್ ಗುರುಃ ಬ್ರಹ್ಮವಿತ್, ಉಪಸನ್ನಾಯ ಉಪಗತಾಯ ಸಮ್ಯಕ್ ಯಥಾಶಾಸ್ತ್ರಮ್ ಇತ್ಯೇತತ್ | ಪ್ರಶಾಂತಚಿತ್ತಾಯ ಉಪರತದರ್ಪಾದಿದೋಷಾಯ ಶಮಾನ್ವಿತಾಯ ಬಾಹ್ಯೇಂದ್ರಿಯೋಪರಮೇಣ ಚ ಯುಕ್ತಾಯ ಸರ್ವತೋ ವಿರಕ್ತಾಯ ಇತ್ಯೇತತ್ | ಯೇನ ವಿಜ್ಞಾನೇನ ಯಯಾ ವಿದ್ಯಯಾ¹ ಪರಯಾ ಅಕ್ಷರಮ್ ಅದ್ರೇಶ್ಯಾದಿವಿಶೇಷಣಂ ತದೇವಾಕ್ಷರಂ ಪುರುಷಶಬ್ದವಾಚ್ಯಂ ಪೂರ್ಣತ್ವಾತ್ ಪುರಿ ಶಯನಾಚ್ಚ ಸತ್ಯಂ ತದೇನ ಪರಮಾರ್ಥಸ್ವಾಭಾವ್ಯಾತ್² ಅಕ್ಷರಂ ಚ ಅಕ್ಷರಣಾತ್ ಅಕ್ಷತತ್ವಾತ್, ಅಕ್ಷಯತ್ವಾಚ್ಚ, ನೇದ ವಿಜಾನಾತಿ ತಾಂ ಬ್ರಹ್ಮವಿದ್ಯಾಂ ತತ್ತ್ವತಃ ಪ್ರೋವಾಚ ಪ್ರಬ್ರೂಯಾತ್ ಇತ್ಯರ್ಥಃ | ಆಚಾರ್ಯಸ್ಯಾಪಿ ಆಯಂ ನಿಯಮಃ ಯತ್ ನ್ಯಾಯಪ್ರಾಪ್ತಸಚ್ಚಿಷ್ಯನಿಸ್ತಾರಣಮ್ ಅವಿದ್ಯಾಮಹೋದಧೇಃ ||

(ಭಾಷ್ಯಾರ್ಥ)

ಆ ವಿದ್ವಾಂಸನು ಎಂದರೆ ಬ್ರಹ್ಮಜ್ಞಾನಿಯಾದ ಗುರುವು, ಸರಿಯಾಗಿ ಎಂದರೆ ಶಾಸ್ತ್ರದಲ್ಲಿ ಹೇಳಿರುವಂತೆ³ ಎಂದರ್ಥ. ಪ್ರಶಾಂತಚಿತ್ತನಾದ ಎಂದರೆ ದರ್ಪವೇ ಮುಂತಾದ ದೋಷಗಳಿಲ್ಲದ,⁴ ಶಮೆಯಿಂದ ಕೂಡಿರುವ ಎಂದರೆ ಹೊರಗಿನ⁵ ಇಂದ್ರಿಯಗಳನ್ನು ಸುಮ್ಮನಿರುವಂತೆ ಮಾಡಿಕೊಂಡವನಾದ, ಎಲ್ಲದರಲ್ಲಿಯೂ⁶ ವಿರಕ್ತನಾಗಿರುವ ಎಂದು ಅಭಿಪ್ರಾಯ. (ಇಂಥ) ಆ (ಶಿಷ್ಯನಿಗೆ) ಯಾವ ವಿಜ್ಞಾನದಿಂದ ಎಂದರೆ ಯಾವ ಪರವಿದ್ಯೆಯಿಂದ ಅಕ್ಷರವನ್ನು ಎಂದರೆ ಅದೃಶ್ಯತ್ವವೇ ಮುಂತಾದ ವಿಶೇಷಣಗಳಿಂದ (೧-೧-೬) ಕೂಡಿರುವ (ತತ್ತ್ವವನ್ನು); ಅದೇ ಅಕ್ಷರವೇ ಪುರುಷ ಎಂಬ ಶಬ್ದಕ್ಕೆ ವಾಚ್ಯನಾಗಿರುವದು, ಏಕೆಂದರೆ (ಅದು) ಪೂರ್ಣವಾಗಿ (ತುಂಬಿ)ರುತ್ತದೆ,⁷

1. “ವಿದ್ಯಯಾ ಚ” ಎಂಬ ಕಾ|| ವಾ|| ಪಾಠದಲ್ಲಿರುವ ಚ ಹೆಚ್ಚು.
2. ಇಲ್ಲಿ “ಅನ್ಯಯಮ್” ಎಂದು ವಾ|| ಕಾ|| ಪಾಠದಲ್ಲಿ ಹೆಚ್ಚಾಗಿದೆ.
3. ಗುರುವಿನ ಬಳಿಗೆ ಬಂದು ತತ್ತ್ವವನ್ನು ಕೇಳಬೇಕೆಂಬ ವಿಧಿಗೆ ಅನುಸಾರವಾಗಿ; ೧-೧-೩ ರಲ್ಲಿ “ವಿಧಿವದುಪಸನ್ನಃ” ಎಂಬದರ ಭಾಷ್ಯವನ್ನು ನೋಡಿ.
4. ದರ್ಪ, ದಂಭ ಮುಂತಾದ ದೋಷಗಳುಳ್ಳವನು ಗುರುಗಳನ್ನು ಲೆಕ್ಕಿಸುವದಿಲ್ಲ; ಆದ್ದರಿಂದ ಅವನಿಗೆ ತತ್ತ್ವವು ಗೋಚರಿಸಲಾರದು.
5. ಪ್ರಶಾಂತಚಿತ್ತ, ಶಮಾನ್ವಿತ-ಎಂದುಶ ಮಶಬ್ದವು ಎರಡು ಷಬ್ದ ಬಂದಿರುವದರಿಂದ ನೋದಲನೆಯದು ಅಂತಃಕರಣನಿಗ್ರಹರೂಪವಾದ ಶಮೆ, ಎರಡನೆಯದು ಹೊರಗಿನ ಕರಣಗಳ ಉಪಶಮರೂಪವಾದ ದಮೆ ಎಂದು ವಾಖ್ಯಾನಮಾಡಿರುತ್ತದೆ.
6. ಹೊರಗಿನ ವಿಷಯ, ಒಳಗಿನ ದರ್ಪಾದಿಗಳು-ಎಲ್ಲದರಲ್ಲಿಯೂ.
7. ಎಲ್ಲೆಲ್ಲಿಯೂ ತಾನೊಂದೇ ಇರುವದು.

ಮತ್ತು ಪುರದಲ್ಲಿ ಶಯನಮಾಡಿಕೊಂಡಿರುತ್ತದೆ;¹ ಅದೇ ಪರಮಾರ್ಥಸ್ವಭಾವವುಳ್ಳ ದ್ವಾಗಿರುವದರಿಂದ ಸತ್ಯವು; ಮತ್ತು ನಾಶವಾಗದೆ ಇರುವದರಿಂದಲೂ (ಮತ್ತೊಂದ ರಿಂದ) ಗಾಯಪಡಿಯದೆ ಇರುವದರಿಂದಲೂ² ಅಕ್ಷರವೆನಿಸಿಕೊಂಡಿರುವದು. (ಅದನ್ನು ಯಾವ ವಿದ್ಯೆಯಿಂದ) ತಿಳಿಯುವನೋ ಅರಿತುಕೊಳ್ಳುವನೋ ಆ ಬ್ರಹ್ಮವಿದ್ಯೆ ಯನ್ನು ತತ್ತ್ವದಿಂದ (ಇದ್ದಂತೆ) ಪ್ರೋವಾಚ-ಪ್ರಬ್ರೂಯಾತ್ ಹೇಳಬೇಕು ಎಂದರ್ಥ.³ ನ್ಯಾಯಕ್ಕೆ ಅನುಗುಣವಾಗಿ ಬಂದಿರುವ ಉತ್ತಮಶಿಷ್ಯನನ್ನು ಅವಿದ್ಯೆಯೆಂಬ ಮಹಾಸಮುದ್ರದಿಂದ ದಾಟಿಸಬೇಕು. ಎಂಬ ದಿ ದು ಆಚಾರ್ಯನಿಗೂ ನಿಯಮವಾಗಿರುತ್ತದೆ.⁴

1. ಹೃದಯದಲ್ಲಿ ಬುದ್ಧಿಸಾಕ್ಷಿಯಾಗಿದ್ದು ಕೊಂಡಿರುವದು.

2. ಕ್ಷರ ಸಂಚಲನೇ, ಕ್ಷಿ ಹಿಂಸಾಯಾಂ, ಕ್ಷಿ ಕ್ಷಯೇ-ಎಂಬ ಧಾತುಗಳಿಂದ ಈ ಶಬ್ದ ವನ್ನು ವ್ಯುತ್ಪಾದನಮಾಡಿ ಈ ಅರ್ಥಗಳನ್ನು ತೆಗೆದಿರುತ್ತದೆ.

3. ಪ್ರೋವಾಚ-(ಹೇಳಿದನು) ಎಂಬ ಲಿಟ್ ರೂಪವನ್ನು ಹೇಳಬೇಕು ಎಂದು ವಿಧಿಯ ಅರ್ಥದಲ್ಲಿ ಪ್ರಯೋಗಿಸಿದೆ ಎಂದರ್ಥ.

4. ಜ್ಞಾನಿಗಳು ಸ್ವಭಾವದಿಂದಲೇ ಶಿಷ್ಯರ ಅಜ್ಞಾನವನ್ನು ತೊಲಗಿಸುತ್ತಾರೆ. ಆದ್ದ ರಿಂದ ಇಲ್ಲಿ ಗುರುವಿಗೆ ನಿಯಮ ಎಂದು ಹೇಳಿರುವದೂ ಉಪಚಾರಕ್ಕೆ, “ ಅವಶ್ಯವಾಗಿ ಉಪದೇಶಿಸುತ್ತಾರೆ” ಎಂದರ್ಥ.

ಎರಡನೆಯ ಮುಂಡಕ—ಒಂದನೆಯ ಖಂಡ

ಮುಂದಿನ ಗ್ರಂಥದ ಸಂಬಂಧ

(ಭಾಷ್ಯ)

೪೯. ಅಪರವಿದ್ಯಾಯಾಃ ಸರ್ವಂ ಕಾರ್ಯಮ್ ಉಕ್ತಮ್ ಸ ಚ ಸಂಸಾರೋ ಯತ್ಸಾರಃ, ಯಸ್ಮಾನ್ಮೂಲಾತ್ ಅಕ್ಷರಾತ್ ಸಂಭವತಿ, ಯಸ್ಮಿಂಶ್ಚ ಪ್ರಲೀಯತೇ ತತ್ ಅಕ್ಷರಂ ಪುರುಷಾಖ್ಯಂ ಸತ್ಯಮ್ | ಯಸ್ಮಿನ್ ವಿಜ್ಞಾತೇ ಸರ್ವ ಮಿದಂ ವಿಜ್ಞಾತಂ ಭವತಿ ತತ್ ಪರಸ್ಯಾ ಬ್ರಹ್ಮವಿದ್ಯಾಯಾಃ ವಿಷಯಃ | ಸ ವಕ್ತವ್ಯಃ ಇತಿ ಉತ್ತರೋ ಗ್ರಂಥಃ ಆರಭ್ಯತೇ ||

(ಭಾಷ್ಯಾರ್ಥ)

ಅಪರವಿದ್ಯೆಯ ಕಾರ್ಯವನ್ನೆಲ್ಲ,¹ ಹೇಳಿದ್ದಾಯಿತು. ಆ ಸಂಸಾರಕ್ಕೆ ಯಾವನು ಸಾರವೋ, ಯಾವ ಅಕ್ಷರವೆಂಬ ಮೂಲದಿಂದ (ಅದು) ಹುಟ್ಟುತ್ತದೆಯೋ,² ಮತ್ತು ಯಾವದರಲ್ಲಿ ಅಡಗುವದೋ ಆ ಅಕ್ಷರವು ಪುರುಷನೆಂಬ ಸತ್ಯವು; ಅದನ್ನು ತಿಳಿದರೆ ಇದೆಲ್ಲವನ್ನೂ ತಿಳಿದಂತೆ ಆಗುತ್ತದೆ. ಅದೇ ಪರ(ವಿದ್ಯೆಯಾದ) ಬ್ರಹ್ಮವಿದ್ಯೆಗೆ ವಿಷಯವು. ಅದನ್ನು ಹೇಳಬೇಕಾಗಿದೆಯಾದ್ದರಿಂದ ಮುಂದಿನ ಗ್ರಂಥವನ್ನು ಆರಂಭಿಸಿರುತ್ತದೆ.

ಅಕ್ಷರದಿಂದ ಜೀವರ ಉತ್ಪತ್ತಿ

ತದೇತತ್ ಸತ್ಯಂ ಯಥಾ ಸುದೀಪ್ತಾತ್ ಪಾವಕಾದ್ವಿಸ್ಫುಲಿಜ್ಞಃ

ಸಹಸ್ರಶಃ ಪ್ರಭವಂತೀ ಸರೂಪಾಃ |

ತಥಾಕ್ಷರಾದ್ ವಿವಿಧಾಃ ಸೋಮ್ಯ ಭಾವಾಃ

ಪ್ರಜಾಯಂತೇ ತತ್ರ ಚೈನಾಪಿ ಯನ್ತಿ

|| ೧ ||

೧. ಆ ಇದು ಸತ್ಯವು. ಹೇಗೆ ಚೆನ್ನಾಗಿ ಹೊತ್ತಿಕೊಂಡಿರುವ ಪಾವಕದಿಂದ ಕಿಡಿಗಳು ಸಾವಿರಾರು ಸಮಾನರೂಪವಾಗಿ ಹುಟ್ಟುತ್ತವೆಯೋ ಹಾಗೆ ಎಲೈ ಸೋಮ್ಯನೆ, ಅಕ್ಷರದಿಂದ ವಿವಿಧವಾದ ಭಾವಗಳು ಹುಟ್ಟುತ್ತವೆ, ಮತ್ತು ಅದರಲ್ಲಿಯೇ ಸೇರಿಹೋಗುತ್ತವೆ.

1. ಕರ್ಮ, ಕರ್ಮದ ಫಲವಾದ ಸ್ವರ್ಗ, ಉಪಾಸನಾಸಹಿತಕರ್ಮ, ಅಧರ ಫಲವಾದ ಬ್ರಹ್ಮಲೋಕ-ಇವಿಷ್ಟು ಅಪರವಿದ್ಯೆಯ ಕಾರ್ಯವು.

2. ಗೀ. ೧೫-೧ ನ್ನು ನೋಡಿರಿ.

(ಭಾಷ್ಯ)

೫೦. ಯದಪರವಿದ್ಯಾವಿಷಯಂ ಕರ್ಮಫಲಲಕ್ಷಣಂ ಸತ್ಯಮ್ ತದ್ ಆಪೇಕ್ಷಿ ಕಮ್ | ಇದಂ ತು ಪರವಿದ್ಯಾವಿಷಯಂ ಪರಮಾರ್ಥಸಲ್ಲಕ್ಷಣತ್ವಾತ್ | ತದೇತತ್ ಸತ್ಯಮ್ ಯಥಾಭೂತಂ ವಿದ್ಯಾವಿಷಯಮ್ | ಅವಿದ್ಯಾವಿಷಯತ್ವಾಚ್ಚ ಅನ್ಯತ ಮಿತರತ್ ||

(ಭಾಷ್ಯಾರ್ಥ)

ಅಪರವಿದ್ಯೆಗೆ ವಿಷಯವಾಗಿರುವ ಕರ್ಮ, ಫಲ-ಎಂಬ ಸತ್ಯವಿದೆಯಲ್ಲ, ಅದು ಆಪೇಕ್ಷಿಕ (ಸತ್ಯವು).¹ ಆದರೆ ಪರವಿದ್ಯೆಗೆ ವಿಷಯವಾದ ಇದು ಪರಮಾರ್ಥ ಸದ್ವ್ಯುಪನಾಗಿರುವದರಿಂದ² ಆ ಇದು ಸತ್ಯವು, ವಿದ್ಯಾವಿಷಯ(ವಾದ್ದರಿಂದ) ಇದ್ದಂತೆ ಇರತಕ್ಕದ್ದು. ಮಿಕ್ಕದ್ದು ಅ ವಿದ್ಯೆಯ ವಿಷಯವಾದ್ದರಿಂದ ಅನ್ಯತವು³

(ಭಾಷ್ಯ)

೫೧. ಅತ್ಯಂತಪರೋಕ್ಷತ್ವಾತ್ ಕಥಂ ನಾಮ ಪ್ರತ್ಯಕ್ಷವತ್ ಸತ್ಯಮ್ ಅಕ್ಷರಂ ಪ್ರತಿಪದ್ಯೇರನ್ ಇತಿ ದೃಷ್ಟಾಂತಮಾಹ-ಯಥಾ ಸುದೀಪ್ತಾತ್ ಸುಷ್ಮ ದೀಪ್ತಾತ್ ಇದ್ವಾತ್ ಪಾವಕಾತ್ ಅಗ್ನಿಃ ವಿಸ್ಫುಲಿಬ್ಧಾಃ ಅಗ್ನಿವಯವಾಃ ಸಹಸ್ರಶಃ ಅನೇಕಶಃ ಪ್ರಭವಂತೇ ನಿರ್ಗಚ್ಛಂತಿ ಸರೂಪಾಃ ಅಗ್ನಿಸಲಕ್ಷಣಾ ಏವ, ತಥಾ ಉಕ್ತ ಲಕ್ಷಣಾತ್ ಅಕ್ಷರಾತ್ ವಿವಿಧಾಃ ನಾನಾದೇಹೋಪಾಧಿಭೇದಮನುವಿಧೀಯಮಾನ ತ್ವಾತ್ ವಿವಿಧಾಃ ಹೇ ಸೋಮ್ಯ ಭಾವಾಃ ಜೀವಾಃ ಆಕಾಶಾದಿವತ್ ಘಟಾದಿಪರಿಚ್ಛಿನ್ನಾಃ ಸುಷಿರಭೇದಾಃ ಘಟಾದ್ಯುಪಾಧಿಪ್ರಭೇದಮ್ ಅನುಭವಂತಿ | ಏವಂ ನಾನಾನಾಮ ರೂಪಕೃತದೇಹೋಪಾಧಿಪ್ರಭವಮ್ ಅನು ಪ್ರಜಾಯಂತೇ ತತ್ರ ಚೈವ ತಸ್ಮಿನ್ನೇವ ಚ ಅಕ್ಷರೇ ಅಪಿಯಂತಿ ದೇಹೋಪಾಧಿವಿಲಯಮನುಲೀಯಂತೇ ಘಟಾದಿವಿಲಯಮನ್ವಿವ ಸುಷಿರಭೇದಾಃ | ಯಥಾ ಆಕಾಶಸ್ಯ ಸುಷಿರಭೇದೋತ್ಪತ್ತಿಪ್ರಲಯನಿಮಿತ್ತತ್ವಂ ಘಟಾದ್ಯುಪಾಧಿಕೃತಮೇವ, ತದ್ವತ್ ಅಕ್ಷರಸ್ಯಾಪಿ ನಾಮರೂಪಕೃತದೇಹೋಪಾಧಿ ನಿಮಿತ್ತಮೇವ ಜೀವೋತ್ಪತ್ತಿಪ್ರಲಯನಿಮಿತ್ತತ್ವಮ್ ||

1. ಅವಶ್ಯವಾಗಿ ಆಗತಕ್ಕದ್ದು, ಬಹುಕಾಲವಿರತಕ್ಕದ್ದು ಎಂಬ ಕಾರಣದಿಂದ ಸತ್ಯವು. ೧-೨-೧ ರಲ್ಲಿ ತದೇತತ್ ಸತ್ಯಮ್ ಎಂಬುದರ ಭಾಷ್ಯವನ್ನು ನೋಡಿ.

2. ಸರಿಯಾದ ಜ್ಞಾನವು ಇರುವದನ್ನೇ ತಿಳಿಸುತ್ತದೆ.

3. ಅ ಪ ರ ವಿದ್ಯೆಯು ನಿಜವಾಗಿ ಅವಿದ್ಯೆಯೇ ಆದ್ದರಿಂದ ಅದು ತೋರಿಸಿದ್ದು ಸತ್ಯಭಾಸವು, ಮಿಥ್ಯೆ.

(ಭಾಷ್ಯಾರ್ಥ)

ಅತ್ಯಂತವಾಗಿ ಪರೋಕ್ಷವಾಗಿರುವದರಿಂದ¹ (ಈ) ಸತ್ಯವಾದ ಅಕ್ಷರವನ್ನು ಪ್ರತ್ಯಕ್ಷವಾದ ವಸ್ತುವಿನಂತೆಯೇ ಹೇಗಾದರೂ (ಜಿಜ್ಞಾಸುಗಳು) ತಿಳಿದುಕೊಳ್ಳಲಿ ಎಂದು (ಶ್ರುತಿ) ದೃಷ್ಟಾಂತವನ್ನು ಹೇಳುತ್ತದೆ: ಹೇಗೆ ಸುದೀಪ್ತವಾದ ಎಂದರೆ ಚೆನ್ನಾಗಿ ದೀಪ್ತವಾಗಿರುವ ಹೊತ್ತಿಕೊಂಡಿರುವ ಪಾವಕನಿಂದ ಎಂದರೆ ಬೆಂಕಿಯಿಂದ ಕಿಡಿಗಳು ಬೆಂಕಿಯ ಕಣಗಳು ಸಾವಿರಾರು ಎಂದರೆ ಅನೇಕವಾಗಿ ಸಮಾನರೂಪವಾಗಿ ಎಂದರೆ ಬೆಂಕಿಯಂತಿರುವ ಲಕ್ಷಣದವೇ ಆಗಿ ಹುಟ್ಟುತ್ತವೆಯೋ (ಅದರಿಂದ) ಹೊರಟುಬರುತ್ತವೆಯೋ ಹಾಗೆ ಹಿಂದೆ ಹೇಳಿದಂಥ ಅಕ್ಷರದಿಂದ ವಿವಿಧವಾದ, ಬೇರೆ ಬೇರೆಯ ದೇಹಗಳೆಂಬ ಉಪಾಧಿವಿಶೇಷಗಳನ್ನು ಅನುಸರಿಸುವದರಿಂದ ವಿವಿಧ ವಾಗಿರುವ ಭಾವರುಗಳು ಎಂದರೆ ಜೀವರುಗಳು, ಎಲೈ ಸೋಮ್ಯನೆ, ಆಕಾಶವೇ ಮುಂತಾದವುಗಳಿಂದ ಗಡಿಗೆಯೇ ಮುಂತಾದವುಗಳ ಅಳತೆಗೆ ಕಟ್ಟುಬಿದ್ದ ಬೇರೆ ಬೇರೆಯ ರಂಧ್ರಗಳು ಗಡಿಗೆಯೇ ಮುಂತಾದ ಉಪಾಧಿ ವಿಶೇಷಗಳನ್ನು ಅನುಸರಿಸಿ ಹುಟ್ಟುವಂತೆ,² ಹುಟ್ಟುವವು. ಹೀಗೆ ಬೇರೆ ಬೇರೆಯಾದ ನಾಮರೂಪಗಳಿಂದಾಗಿರುವ ದೇಹಗಳೆಂಬ ಉಪಾಧಿಗಳು ಹುಟ್ಟುವದನ್ನು ಅನುಸರಿಸಿ³ ಹುಟ್ಟುತ್ತವೆ; ಮತ್ತು ಅದೇ ಅಕ್ಷರದಲ್ಲಿಯೇ ಸೇರಿಹೋಗುತ್ತವೆ, ಗಡಿಗೆಯೇ ಮುಂತಾದವುಗಳ ನಾಶವಾದ ದ್ದನ್ನು ಅನುಸರಿಸಿ ಆಯಾ ರಂಧ್ರಗಳು (ಅಡಗು)ವಂತೆ, ದೇಹಗಳೆಂಬ ಉಪಾಧಿಯು (ನಾಶವಾದದ್ದನ್ನು) ಅನುಸರಿಸಿ (ಅದರಲ್ಲಿಯೇ) ಅಡಗುತ್ತವೆ. ಹೇಗೆ ಆಕಾಶವು ರಂಧ್ರವಿಶೇಷಗಳು ಹುಟ್ಟಿ ಅಡಗುವದಕ್ಕೆ ಕಾರಣವಾಗಿರುವದೆಂಬುದು ಗಡಿಗೆಯೇ ಮುಂತಾದ ಉಪಾಧಿಗಳಿಂದಲೇ ಆಗಿರುವದೋ ಅದರಂತೆ ಜೀವರುಗಳು ಹುಟ್ಟಿ ಅಡಗುವದಕ್ಕೆ ಅಕ್ಷರವು ಕಾರಣವಾಗಿರುವದೆಂಬುದೂ ನಾಮರೂಪಗಳಿಂದಾದ ದೇಹೋಪಾಧಿಗಳ ನಿಮಿತ್ತವೇ ಆಗಿರುತ್ತದೆ.⁴

1. ಮೂಢರಿಗೆ ತಮ್ಮ ಅತ್ಮನೇ ಅತ್ಯಂತಪರೋಕ್ಷವಾಗಿರುವನು. ಈ. ಭಾ. ಭಾ. ೧೪.

2. ಬೆಂಕಿಯ ಕಿಡಿಯ ದೃಷ್ಟಾಂತವನ್ನು ಶ್ರುತಿಯಲ್ಲಿ ಕೊಟ್ಟಿರುವದು ಜೀವರು ಪರಮಾತ್ಮನಂತೆ ಚೇತನಸ್ವರೂಪರೇ ಎಂದು ತಿಳಿಸುವದಕ್ಕೆ; ಪರಮಾತ್ಮನ ಅಂಶರೂಪರೇ ಎಂದು ಭ್ರಮಿಸಕೂಡದು. ಇದನ್ನು ಸ್ಪಷ್ಟಗೊಳಿಸುವದಕ್ಕೆ ಭಾಷ್ಯದಲ್ಲಿ ಆಕಾಶದೃಷ್ಟಾಂತ ವನ್ನು ಕೊಟ್ಟಿದೆ. ಬೃ. ಭಾ. ೨-೧-೨೦ " ಅಗ್ನೇಹಿ ವಿಸ್ತೃತಿಜ್ಞೋಷ್ಣಿರೇವ" ಎಂಬ ಭಾಷ್ಯಭಾಗವನ್ನು ನೋಡಿ. ಗೌ. ಕಾ. ೩-೩ ರಿಂದ ೧೫ ರವರೆಗಿನ ಕಾರಿಕೆಗಳಲ್ಲಿ ಇದನ್ನು ಸ್ಪಷ್ಟಗೊಳಿಸಿದೆ.

3. ತಾವೇ ಹುಟ್ಟುವ ಸ್ವಭಾವದವುಗಳಲ್ಲ. ಸೂ. ಭಾ. ೨-೩-೧೬ ವನ್ನು ನೋಡಿ.

4. ಜೀವನಿಗೆ ಸ್ವತಃ ಜನ್ಮಮರಣಗಳಿಲ್ಲ, ಉಪಾಧಿನಿಮಿತ್ತವೇ ಎಂಬುದನ್ನು ಸೂ. ಭಾ. ೨-೩-೧೭ ರಲ್ಲಿ ನಿರ್ಣಯಿಸಿದೆ.

ಅಕ್ಷರದ ಸ್ವರೂಪ

(ಭಾಷ್ಯ)

೫೨. ನಾಮರೂಪಬೀಜಭೂತಾತ್, ಅವ್ಯಾಕ್ಯತಾಖ್ಯಾತ್, ಸ್ವವಿಕಾರಾ ಪೇಕ್ಷಯಾ ಪರಾತ್ ಅಕ್ಷರಾತ್ ಪರಂ ಯತ್ ಸರ್ವೋಪಾಧಿಭೇದವರ್ಜಿತಮ್ ಅಕ್ಷರ ಸ್ವೈವ ಸ್ವರೂಪಮ್ ಆ ಕಾ ಶಸ್ಯೈವ ಸರ್ವಮೂರ್ತಿವರ್ಜಿತಮ್ ನೇತಿ ನೇತಿ (ಬೃ. ೨-೩-೬) ಇತ್ಯಾದಿವಿಶೇಷಣಂ ವಿವಕ್ಷನ್ ಆಹ-

(ಭಾಷ್ಯಾರ್ಥ)

ನಾಮರೂಪಗಳ ಬೀಜವಾಗಿರುವ ಅವ್ಯಾಕ್ಯತವೆಂಬ ಹೆಸರಿನ ತನ್ನ ಕಾರ್ಯ (ಗಳೆಲ್ಲ) ಕ್ಕಿಂತ ಹೆಚ್ಚಿನದಾದ ಅಕ್ಷರಕ್ಕಿಂತ¹ ಹೆಚ್ಚಿನದಾಗಿರುವ ಯಾವ ಉಪಾಧಿ ವಿಶೇಷವೂ ಇಲ್ಲದೆ ಆಕಾರದ (ಸ್ವರೂಪದಂತೆ) ಯಾವ ಆಕಾರವೂ ಇಲ್ಲದ “ಇದಲ್ಲ, ಇದಲ್ಲ” (ಬೃ. ೨-೩-೬) ಎಂಬುದೇ ಮುಂತಾದ ವಿಶೇಷಣವುಳ್ಳ² ಅಕ್ಷರದ್ದೇ ಆದ ಸ್ವರೂಪವನ್ನು ಹೇಳಬೇಕೆಂದು (ಅಂಗಿರಸ್ಸು) ಹೇಳುತ್ತಾನೆ:—

ದಿವ್ಯೋ ಹ್ಯಮೂರ್ತಃ ಪುರುಷಃ

ಸಬಾಹ್ಯಾಭ್ಯಂತರೋ ಹ್ಯಜಃ |

ಅಪ್ರಾಣೋ ಹ್ಯಮನಾಃ ಶುಭ್ರೋ

ಹ್ಯಕ್ಷರಾತ್ ಪರತಃ ಪರಃ

|| ೨ ||

೨. ದಿವ್ಯನಾಗಿ ಅಮೂರ್ತನಾದ ಪುರುಷನು ; ಹೊರಗು ಒಳಗು ಗಳಿಂದ ಕೂಡಿದವನು ; ಅಜನು. ಅಪ್ರಾಣನು ; ಅಮನನು ; ಶುಭ್ರನು ; ಪರವಾದ ಅಕ್ಷರಕ್ಕಿಂತಲೂ ಪರನು.

(ಭಾಷ್ಯ)

೫೩. ದಿವ್ಯಃ ದ್ಯೋತನವಾನ್, ಸ್ವಯಂ ಜ್ಯೋತಿಷ್ವಾತ್ | ದಿವಿ ವಾ ಸ್ವಾತ್ಮನಿ ಭವಃ | ಅಲೌಕಿಕೋ ವಾ | ಹಿ ಯಸ್ಮಾತ್ ಅಮೂರ್ತಃ ಸರ್ವಮೂರ್ತಿ ವರ್ಜಿತಃ | ಪುರುಷಃ ಪೂರ್ಣಃ ಪುರಿಶಯೋ ವಾ | ದಿವ್ಯೋ ಹ್ಯಮೂರ್ತಃ ಪುರುಷಃ³ | ಸಬಾಹ್ಯಾಭ್ಯಂತರಃ ಸಹ ಬಾಹ್ಯಾಭ್ಯಂತರೇಣ ವರ್ತತೇ ಇತಿ | ಅಜಃ ನ ಜಾಯತೇ

1. ಅವ್ಯಾಕ್ಯತವೂ ಸಂಸಾರವಿರುವತನಕ ನಾಶವಾಗದಿರುವದರಿಂದ ಅಕ್ಷರವು. ಗೀ. ೧೫-೧೬.

2. ನಿರ್ದರ್ಮಕವಾದ್ದರಿಂದ ನಿಷೇಧದಿಂದಲೇ ತಿಳಿಸಬೇಕಾಗಿರುವ.

3. “ ದಿವ್ಯೋ ಹ್ಯಮೂರ್ತಃ ಪುರುಷಃ ” ಎಂಬ ವಾಕ್ಯವು ವಾ|| ಪಾಠದಲ್ಲಿಲ್ಲ.

ಕೃತಶ್ಚೈತ್ | ಸ್ವತೋಽನ್ಯಸ್ಯ¹ ಜನ್ಮನಿಮಿತ್ತಸ್ಯ ಚ ಅಭಾವಾತ್ | ಯಥಾ ಜಲ ಬುದ್ಬುದಾದೇರ್ವಾಯ್ವಾದಿಃ | ಯಥಾ (ವಾ) ನಭಃ ಸುಷಿರಭೇದಾನಾಂ ಘಟಾದಿಃ² | ಸರ್ವಭಾವವಿಕಾರಾಣಾಂ ಜನಿಮೂಲತ್ವಾತ್ ತತ್ಪ್ರತಿಷೇಧೇನ ಸರ್ವೇ ಪ್ರತಿ ಸಿದ್ಧಾ ಭವಂತಿ | ಸಬಾಹ್ಯಾಭ್ಯಂತರೋ ಹ್ಯಜಃ | ಅತೋಽಜರೋಽನ್ಯತೋಽನ್ಯರೋ ಧ್ರುವೋಽಭಯ ಇತ್ಯರ್ಥಃ ||

(ಭಾಷ್ಯಾರ್ಥ)

ದಿವ್ಯನು ಎಂದರೆ ಪ್ರಕಾಶವುಳ್ಳವನು, ಏಕೆಂದರೆ ಸ್ವಯಂಪ್ರಕಾಶರೂಪನಾಗಿರುತ್ತಾನೆ.³ ಅಥವಾ ದಿವಿ ಎಂದರೆ (ಬೆಳಗುವ) ತನ್ನ ಆತ್ಮನಲ್ಲಿಯೇ ಇರುವವನು⁴ ; ಅಥವಾ ಲೌಕಿಕ (ವಸ್ತು) ಗಳ (ರೂಪ) ವನ್ನು (ಮಿಾರಿ) ರುವವನು⁵ ಎಂದಾದರೂ ದಿವ್ಯಃ ಎಂಬ ಶಬ್ದಕ್ಕೆ ಅರ್ಥವನ್ನು ಮಾಡಬಹುದು. ಹಿ ಏಕೆಂದರೆ ಅಮೂರ್ತನು, ಯಾವ ಆಕಾರವೂ ಇಲ್ಲದವನು.⁶ ಪುರುಷನು, ಎಂದರೆ ಪೂರ್ಣನಾಗಿರುವವನು ಅಥವಾ ಪುರದಲ್ಲಿ ಮಲಗಿರುವವನು. ಹೀಗೆ ದಿವ್ಯನಾಗಿ ಅಮೂರ್ತನಾಗಿ ಪುರುಷನಾಗಿರುವನು. ಹೊರಗು ಒಳಗು ಇವುಗಳೂ ಡನೆ ಇರುವವನು;⁷ ಆದ್ದರಿಂದ ಸಬಾಹ್ಯಾಭ್ಯಂತರನು. ಅಜನು, ಏತರಿಂದಲೂ ಹುಟ್ಟುವದಿಲ್ಲ; ಏಕೆಂದರೆ ತನಗಿಂತ ಬೇರೆಯಾಗಿ ಜನ್ಮಕ್ಕೆ ಕಾರಣವಾದದ್ದು (ಯಾವದೊಂದೂ) ಇಲ್ಲ.⁸ ಹೇಗೆ ನೀರುಗುಳ್ಳೆಯೇ ಮುಂತಾದದ್ದಕ್ಕೆ ಗಾಳಿಯೇ ಮುಂತಾದದ್ದು (ಜನು

1. “ಸ್ವತೋಽನ್ಯಸ್ಯ” ಎಂದು ವಾ|| ಪಾಠ.

2. ಅ|| ಕಾ|| ಪಾಠದಲ್ಲಿ “ವಾಯ್ವಾದಿ” “ಘಟಾದಿ” ಎಂದಿಷ್ಟೇ ಇದೆ. ಇದು ವಾ|| ಪಾಠ.

3. ದಿವು ಕಾನೌ ಎಂಬ ಧಾತುವಿನ ಅರ್ಥವು ಸ್ವಪ್ರಕಾಶನಾದ ಪರಮಾತ್ಮನಿಗೆ ಚೆನ್ನಾಗಿ ಹೊಂದುತ್ತದೆ.

4. ಕಾಂತಿರೂಪವಾದ ತನ್ನನ್ನೇ ಅವಲಂಬಿಸಿರುವವನು, ಹಾವು ಹಗ್ಗವನ್ನು ಅವಲಂಬಿಸಿರುವಂತೆ ಮತ್ತೊಂದು ಆಧಾರವನ್ನು ಬಯಸುವದಿಲ್ಲ. ಛಾ. ೭-೨೪-೧.

5. ಅಪ್ರಾಕೃತವಾದದ್ದನ್ನು ದಿವ್ಯವೆಂದು ಕರೆಯುವದುಂಟು; ಪ್ರಾಕೃತವಾದ ಲೌಕಿಕಗಳ ವಸ್ತುಗಳ ಸ್ವಭಾವವು ಪರಮಾತ್ಮನಲ್ಲಿಲ್ಲವಾದ್ದರಿಂದ ‘ದಿವ್ಯನು’ ಎನ್ನಬಹುದು.

6. ಆಕಾಶನಾಯುಗಳು ಅಮೂರ್ತವೆಂದೂ ಮಿಕ್ಕ ಮೂರು ಭೂತಗಳು ಮೂರ್ತವೆಂದೂ ವಿಂಗಡಿಸುವದುಂಟು; ಆತ್ಮನು ಆಕಾಶಕ್ಕಿಂತಲೂ ಸೂಕ್ಷ್ಮನಾಗಿರುವದರಿಂದ ಅತ್ಯಂತವಾಗಿ ಅಮೂರ್ತನು.

7. ಹೊರಗು, ಒಳಗು ಎಂಬ ಪರಿಚ್ಛೇದವಿಲ್ಲದೆ ಹೊರಗೂ, ಒಳಗೂ ಎಲ್ಲಿಲ್ಲಿಯೂ ಇರುವವನು.

8. ಪರಮಾತ್ಮನಿಗೆ ಏತರಿಂದಲೂ ಉತ್ಪತ್ತಿಯಿಲ್ಲವೆಂಬುದನ್ನು ಸೂ. ಭಾ. ೨-೩-೯ ರಲ್ಲಿ ನಿರ್ಣಯಿಸಿದೆ.

ನಿಮಿತ್ತವಾಗಿರುವದೋ ಅಥವಾ) ಹೇಗೆ ಆಕಾಶದ ರಂಧ್ರವಿಶೇಷಗಳಿಗೆ ಗಡಿಗಿಯೇ ಮುಂತಾದದ್ದು (ಜನ್ಮನಿಮಿತ್ತವಾಗಿರುವದೋ) ಹಾಗೆ ಬೇರೆ ಯಾವ ನಿಮಿತ್ತವೂ ಇರುವದಿಲ್ಲ. ಎಲ್ಲಾ ಭಾವವಿಚಾರಗಳೂ¹ ಜನ್ಮನಿಮಿತ್ತದಿಂದ (ಆಗುವವಾ)ದ್ದರಿಂದ ಆ (ಜನ್ಮ) ವನ್ನು ಅಲ್ಲಗಳೆಯುವದರಿಂದ ಎಲ್ಲಾ (ವಿಚಾರ) ಗಳನ್ನೂ ಅಲ್ಲಗಳೆ ದಂತೆಯೇ ಆಯಿತು. ಹೀಗೆ ಸಬಾಹ್ಯಾಭ್ಯಂತರನೂ ಅಜನೂ ಆಗಿರುತ್ತಾನೆ. ಆದ್ದರಿಂದ ಮುಪ್ಪಿಲ್ಲದವನು, ಸಾಯುವ ಸ್ವಭಾವವಿಲ್ಲದವನು, ನಾಶವಾಗದವನು, ಶಾಶ್ವತನಾದವನು, ಹೆದರಿಕೆಯಿಲ್ಲದವನು ಎಂದರ್ಥ.

(ಭಾಷ್ಯ)

೫೪. ಯದ್ಯಪಿ ದೇಹಾದ್ಯುಪಾಧಿಭೇದದ್ಯಷ್ಟೀನಾಮ್ ಅವಿದ್ಯಾವಶಾತ್ ದೇಹಭೇದೇಷು² ಸಪ್ರಾಣಃ ಸಮನಾಃ ಸೇಂದ್ರಿಯಃ ಸವಿಷಯ ಇವ ಪ್ರತ್ಯವ ಭಾಸತೇ ತಲಮಲಾದಿಮದಿವ ಆಕಾಶಮ್, ತಥಾಪಿ ತು ಸ್ವತಃ ಪರಮಾರ್ಥದೃಷ್ಟೀ ನಾಮ್³ ಅಪ್ರಾಣಃ ಅವಿದ್ಯಮಾನಃ ಕ್ರಿಯಾಶಕ್ತಿಭೇದವಾನ್ ಚಲನಾತ್ಮಕೋ ವಾಯುಃ ಯಸ್ಮಿನ್ ಅಸೌ ಅಪ್ರಾಣಃ | ತಥಾ ಅನುನಾಃ, ಅನೇಕಜ್ಞಾನಶಕ್ತಿಭೇದ ವತ್ ಸಂಕಲ್ಪಾದ್ಯಾತ್ಮಕಂ ಮನೋಽಪಿ ಅವಿದ್ಯಮಾನಂ ಯಸ್ಮಿನ್ ಸೋಽಯಮ್ ಅನುನಾಃ | 'ಅಪ್ರಾಣೋ ಹ್ಯಮನಾಶ್ಚ' ಇತಿ ಪ್ರಾಣಾದಿವಾಯುಭೇದಾಃ ಕರ್ಮೇಂದ್ರಿಯಾಣಿ, ತದ್ವಿಷಯಾಶ್ಚ, ತಥಾ ಬುದ್ಧಿಮನಸೀ ಬುದ್ಧೀಂದ್ರಿಯಾಣಿ, ತದ್ವಿಷಯಾಶ್ಚ, ಪ್ರತಿಷಿದ್ಧಾ ವೇದಿತವ್ಯಾಃ | ತಥಾ⁴ ಶ್ರುತ್ಯಂತರೇ "ಧ್ಯಾಯತೀವ ಲೇಲಾಯತೀವ" (ಬೃ. ೪-೨-೨) ಇತಿ | ಯಸ್ಮಾಚ್ಚ ಏವಂ ಪ್ರತಿಷಿದ್ಧೋಪಾಧಿದ್ವಯಃ ತಸ್ಮಾತ್ ಶುಭ್ರಃ ಶುದ್ಧಃ ||

(ಭಾಷ್ಯಾರ್ಥ)

ದೇಹವೇ ಮುಂತಾದ ಬೇರೆಬೇರೆಯ ಉಪಾಧಿಯ ದೃಷ್ಟಿಯಿಂದ ನೋಡಿದವರಿಗೆ ಆಕಾಶವು ತಲದಲ್ಲಿ ಕಲ್ಮಷವೇ ಮುಂತಾದದ್ದುಳ್ಳಂತೆ (ತೋರುವ ಹಾಗೆ) ಬೇರೆಬೇರೆಯ ದೇಹಗಳಲ್ಲಿ ಪ್ರಾಣವುಳ್ಳವನೆಂದೂ ಮನಸ್ಸುಳ್ಳವನೆಂದೂ ಇಂದ್ರಿಯಗಳಿಂದ ಕೂಡಿರುವನೆಂದೂ ವಿಷಯ ಗಳಿಂದೂಡಗೂಡಿರುವನೆಂದೂ ಅವಿದ್ಯೆಯ ವಶದಿಂದ ತೋರುತ್ತಾನಾದರೂ

1. ಹುಟ್ಟುವದು, ಇರುವದು, ಬೆಳೆಯುವದು, ಮೂರ್ಘವದು, ಸವೆಯುವದು, ಹಾಳಾಗುವದು-ಇವು ಆರೂ ಭಾವವಿಚಾರಗಳು, ಮೊದಲನೆಯ ವಿಚಾರವೇ ಮಿಕ್ಕವುಗಳಿಗೆ ಕಾರಣ. ಗೀ. ಭಾ. ೨-೨೦ ನೋಡಿ.
2. "ಯದ್ಯಪಿ ದೇಹಾದ್ಯುಪಾಧಿಭೇದದೃಷ್ಟಿಭೇದೇಷು" ಎಂದು ವಾ|| ಪಾಠ.
3. "ಪರಮಾರ್ಥಸ್ವರೂಪದೃಷ್ಟೀನಾಮ್" ಎಂದು ವಾ|| ಪಾಠ. ಇಲ್ಲಿ ನಾವು ಕೊಟ್ಟಿರುವ ಆ|| ಪಾಠವು ಹೆಚ್ಚು ಸ್ವರಸವಾಗಿರುತ್ತದೆ.
4. "ಯಥಾ" ಎಂದು ಪಾಠಾಂತರ.

ಪರಮಾರ್ಥದೃಷ್ಟಿಯಿಂದ ನೋಡುವವರಿಗೆ ತನ್ನ ರೂಪದಿಂದ ಅಪ್ರಾಣನು, ಎಂದರೆ ಬೇರೆಬೇರೆಯ ಕ್ರಿಯಾಶಕ್ತಿಗಳುಳ್ಳ ಚಲನಾತ್ಮಕವಾದ ವಾಯುವು¹ ಇಲ್ಲದವನಾಗಿರುವುದರಿಂದ ಆ ಇವನು ಅಪ್ರಾಣನು. ಇದರಂತೆ ಅಮನನು, ಎಂದರೆ ಅನೇಕ ಜ್ಞಾತ ಶಕ್ತಿ ವಿಶೇಷಗಳುಳ್ಳ ಸಂಕಲ್ಪವೇ ಮುಂತಾದ ರೂಪದ ಮನಸ್ಸುಕೂಡ ಇಲ್ಲದವನಾದ್ದರಿಂದ ಆ ಇವನು ಅಮನನು. 'ಅಪ್ರಾಣನು, ಅಮನನು' ಎಂದದ್ದರಿಂದ ಪ್ರಾಣವೇ ಮುಂತಾದ ಬೇರೆಬೇರೆಯ ವಾಯುಗಳು, ಕರ್ಮೇಂದ್ರಿಯಗಳು, ಮತ್ತು ಅವುಗಳ ವಿಷಯಗಳು; ಹಾಗೆಯೇ ಬುದ್ಧಿಮನಸ್ಸುಗಳು, ಬುದ್ಧೀಂದ್ರಿಯಗಳು, ಮತ್ತು ಅವುಗಳ ವಿಷಯಗಳು-ಇವುಗಳು (ಯಾವನೂ) ಇಲ್ಲವೆಂದು ಹೇಳಿದಂತೆ ಆಯಿತೆಂದು ತಿಳಿಯಬೇಕು. ಆದ್ದರಿಂದಲೇ ಬೇರೊಂದು ಶ್ರುತಿಯಲ್ಲಿ " ಧ್ಯಾನ ಮಾಡುತ್ತಾನೆಂಬಂತೆ ತೋರುವನು, ಚಲಿಸುತ್ತಾನೆಂಬಂತೆ ತೋರುವನು " ಎಂದು (ಬೃ. ೪-೩-೭) ಹೇಳಿರುತ್ತದೆ. ಹೀಗೆ ಈ ಉಪಾಧಿಗಳೆರಡೂ² ಇಲ್ಲವಾದ್ದರಿಂದ (ಅವನು) ಶುಭ್ರನು, ಶುದ್ಧನು.

(ಭಾಷ್ಯ)

೫೫. ಅತಃ ಅಕ್ಷರಾತ್ ನಾಮರೂಪಬೀಜೋಪಾಧಿಲಕ್ಷಿತಸ್ವರೂಪಾತ್ ಸರ್ವ ಕಾರ್ಯಕಾರಣ³ ಬೀಜತ್ವೇನ ಉಪಲಕ್ಷ್ಯಮಾಣತ್ವಾತ್ ಪರಂ ತದುಪಾಧಿಲಕ್ಷಣಮ್ ಅನ್ಯಾಕೃತಾಖ್ಯಮ್ ಅಕ್ಷರಂ ಸರ್ವವಿಕಾರೇಭ್ಯಃ | ತಸ್ಮಾತ್ ಪರತಃ ಅಕ್ಷರಾತ್ ಪರಃ ನಿರುಪಾಧಿಕಃ ಪುರುಷಃ ಇತ್ಯರ್ಥಃ | ಯಸ್ಮಿನ್ ತದಾಕಾಶಾಖ್ಯಮ್ ಅಕ್ಷರಮ್ ಸಂವ್ಯವಹಾರವಿಷಯಮ್⁴ ಓತಂ ಪ್ರೋತಂ ಚ ||

(ಭಾಷ್ಯಾರ್ಥ)

ಆದಕಾರಣ ಅಕ್ಷರಕ್ಕಿಂತಲೂ ಎಂದರೆ ನಾಮರೂಪಗಳ ಬೀಜವಾಗಿರುವ ಉಪಾಧಿಯಿಂದ ಲಕ್ಷಿತವಾದ ಸ್ವರೂಪಕ್ಕಿಂತಲೂ ಎಲ್ಲಾ ಕಾರ್ಯಗಳಿಗೂ

1. ಯಾವ ಶರೀರದಲ್ಲಿಯೂ ಯಾವ ಕ್ರಿಯಾವಿಶೇಷವೂ ಆತ್ಮನಿಗೆ ನಿಜವಾಗಿಲ್ಲವೆಂದು ಅರ್ಥ. ಜ್ಞಾನವಿಶೇಷವನ್ನು ಹೀಗೆಯೇ ತಿಳಿಯಬೇಕು.

2. ಪ್ರಾಣಮನಸ್ಸುಗಳೆಂಬ ಉಪಾಧಿಗಳು.

3. 'ಕಾರ್ಯಕರಣ' ಎಂಬ ವಾ|| ಪಾಠಕ್ಕಿಂತ ಈ ಆ|| ಪಾಠವೇ ಮೇಲು.

4. " ಸಂವ್ಯವಹಾರ ವಿಷಯಮ್ " ಎಂಬ ಆ|| ಪಾಠಕ್ಕೆ ವ್ಯವಹಾರಗಳು ವಿಷಯಗಳು ಇವುಗಳಿಂದ ಕೂಡಿದ ಎಂದು ಅರ್ಥಮಾಡಬೇಕಾಗುತ್ತದೆ. ಮೈ|| ವಾ|| ಪಾಠದಲ್ಲಿ ಈಗ ಇರುವಂತೆ ಅನ್ಯಾಕೃತವು ಕೂಡ ವ್ಯವಹಾರಿಕವೇ, ಕಾರ್ಯದಿಂದ ಅನುಮಾನಿಸಬೇಕಾದ ಕಾರಣವದು ಎಂಬ ಅರ್ಥವು ಹೊರಡುತ್ತದೆ. ಸೂ. ಭಾ. ೨-೧-೯ " ಮಿಥ್ಯಾ ಜ್ಞಾನಪ್ರತಿಬದ್ಧ್ಯವ ವಿಭಾಗಶಕ್ತಿಃ " ಎಂಬ ವಾಕ್ಯವನ್ನು ನೋಡಿ.

ಬೀಜವಾಗಿ ತೋರುತ್ತಿರುವದರಿಂದ¹ ಆ ಉಪಾಧಿರೂಪವಾದ ಅವ್ಯಾಕೃತ ವೆಂಬ ಅಕ್ಷರವು ಎಲ್ಲಾ ಕಾರ್ಯಗಳಿಗಿಂತಲೂ ಪರವು, ಹೆಚ್ಚಿನದು.² ಆ ಹೆಚ್ಚಿನ ಅಕ್ಷರಕ್ಕಿಂತ ಹೆಚ್ಚಿನವನಾದ ನಿರೂಪಾಧಿಕಪುರುಷನು ಎಂದರ್ಥ. ಯಾವ (ಈ ಅಕ್ಷರ ಪುರುಷ) ನಲ್ಲಿಯೇ ಆ ಆಕಾಶವೆಂಬ ಹೆಸರಿನ ವ್ಯವಹಾರವಿಷಯವಾದ³ ಅಕ್ಷರವು ಹಾಸುಹೊಕ್ಕಾಗಿ ಹೆಣೆದುಕೊಂಡಿರುವದು.

ಅಕ್ಷರದಿಂದ ಪ್ರಾಣಾದಿಗಳ ಉತ್ಪತ್ತಿ

(ಭಾಷ್ಯ)

೫೬. ಕಥಂ ಪುನರಪ್ರಾಣಾದಿಮತ್ತ್ವಂ ತಸ್ಯೇತಿ? ಉಚ್ಯತೇ | ಯದಿ ಹಿ ಪ್ರಾಣಾದಾಯಃ ಪ್ರಾಗುತ್ಪತ್ತೇಃ ಪುರುಷ ಇವ ಸ್ವೇನಾತ್ಮನಾ ಸನ್ತಿ ತದಾ ಪುರುಷಸ್ಯ ಪ್ರಾಣಾದಿನಾ ವಿದ್ಯಮಾನೇನ ಪ್ರಾಣಾದಿಮತ್ತ್ವಂ ಭವೇತ್⁴ | ನ ತು ತೇ ಪ್ರಾಣಾದಯಃ ಪ್ರಾಗುತ್ಪತ್ತೇಃ ಪುರುಷ ಇವ ಸ್ವೇನಾತ್ಮನಾ⁵ ಸನ್ತಿ ಅತೋಽಪ್ರಾಣಾದಿಮಾನ್ ಪುರುಷಃ | ಯಥಾ ಅನುತ್ತನ್ನೇ ಪುತ್ರೇ ಅಪುತ್ರೋ ದೇವದತ್ತಃ | ಕಥಂ ತೇ ನ ಸನ್ತಿ ಪ್ರಾಣಾದಯಃ ಇತಿ ? ಉಚ್ಯತೇ-

(ಭಾಷ್ಯಾರ್ಥ)

(ಪ್ರಶ್ನೆ):—ಆತನು ಅಪ್ರಾಣನು ಎಂಬುದೇ ಮುಂತಾದದ್ದು ಹೇಗೆ (ಸರಿ) ?

(ಉತ್ತರ):—ಹೇಳುತ್ತೇನೆ. ಪ್ರಾಣವೇ ಮುಂತಾದವು ಸೃಷ್ಟಿಗೆ ಮೊದಲು ಪುರುಷನಂತೆಯೇ ತನ್ಮ ರೂಪದಿಂದ ಇರುವದಾದರೆ⁶ ಆಗ ಪ್ರಾಣವೇ ಮುಂತಾದದ್ದು (ನಿಜವಾಗಿ) ಇರುವದರಿಂದ (ಆ ಪ್ರಾಣಾದಿಯಿಂದ) ಪುರುಷನು ಪ್ರಾಣಾದಿಗಳನ್ನು ಕೃತವನು ಎಂದಾಗಬಹುದು. ಆದರೆ ಆ ಪ್ರಾಣವೇ ಮುಂತಾದವು ಸೃಷ್ಟಿಗೆ ಪೂರ್ವದಲ್ಲಿ

1. ಆಕಾಶಾದಿಗಳು ಕಾರ್ಯಕಾರಣಭಾವದಿಂದ ತೋರಿದರೂ ನಿಜವಾಗಿ ಅವ್ಯಾಕೃತಾತ್ಮಕಬ್ರಹ್ಮವೇ ಕಾರಣವು. ಸೂ. ಭಾ. ೨-೩-೧೩, ಛಾ. ಭಾ. ೬-೨-೩ ತತ್ತೇಚ್.

2. ನಾಮರೂಪಬೀಜವನ್ನು ಅವ್ಯಾಕೃತವೆಂದು ಕರೆಯುವಂತೆ ಆ ಅವ್ಯಾಕೃತೋಪಾಧಿಯುಳ್ಳ ಬ್ರಹ್ಮವನ್ನೂ ಅವ್ಯಾಕೃತವೆಂದು ಕರೆಯುವದುಂಟು. ಬೃ. ಭಾ. ೧-೪-೨ ರಲ್ಲಿ ಅವ್ಯಾಕೃತಶಬ್ದದ ವಿವರಣೆಯನ್ನು ನೋಡಿ. ಕಾರಣತ್ವೋಪಲಕ್ಷಿತಸ್ವರೂಪಕ್ಕಿಂತಲೂ ಶುದ್ಧಸ್ವರೂಪವಾದ ಅಕ್ಷರವು ಹೆಚ್ಚಿನದು ಎಂದರ್ಥ.

3. ಹಿಂದಿನ ಪುಟದ 4 ನೆಯ ಟಿಪ್ಪಣಿಯನ್ನು ನೋಡಿ.

4. “ ಸ್ಯಾತ್ ” ಎಂದು ವಾ|| ಪಾಠ.

5. “ ಪುರುಷ ಇವ ಸ್ವೇನಾತ್ಮನಾ ” ಎಂಬ ಮಾತುಗಳು ವಾ|| ಪಾಠದಲ್ಲಿಲ್ಲ.

6. ಪ್ರಾಣಾದಿಗಳೇ ಆಗಿ ಇರುವದಾಗಿದ್ದರೆ.

ಪುರುಷನಂತೆ ತಮ್ಮ ರೂಪದಿಂದ ಇರುವುದಿಲ್ಲ.¹ ಆದ್ದರಿಂದ ಹೇಗೆ ಮಗನು ಹುಟ್ಟಿದೆ ಇರುವಾಗ ದೇವದತ್ತನು ಅಪುತ್ರನೆನಿಸುವನೋ ಹಾಗೆ (ಅಕ್ಷರನೆಂಬ) ಪುರುಷನು ಅಪ್ರಾಣನು ಎಂದು ಮುಂತಾಗಿ (ಹೇಳುವದು ಸರಿಯೇ). ಆ ಪ್ರಾಣಾದಿಗಳು ಇಲ್ಲವೆಂಬುದು ಹೇಗೆ ? ಎಂದರೆ (ಶ್ರುತಿ) ಹೇಳುತ್ತದೆ :—

ಏತಸ್ಮಾಜ್ಜಾಯತೇ ಪ್ರಾಣೋ
 ಮನಃ ಸರ್ವೇಂದ್ರಿಯಾಣಿ ಚ |
 ಖಂ ವಾಯುಜ್ಯೋತಿರಾಪಃ
 ಸೃಥಿವೀ ವಿಶ್ವಸ್ಯ ಧಾರಿಣೀ

|| ೩ ||

೩. ಈತನಿಂದ ಪ್ರಾಣವೂ ಮನಸ್ಸೂ ಸರ್ವೇಂದ್ರಿಯಗಳೂ ಆಕಾಶವು, ವಾಯು, ಜ್ಯೋತಿ, ಅಪ್ಪು, ಎಲ್ಲವನ್ನೂ ಧರಿಸಿಕೊಂಡಿರುವ ಸೃಥಿ-ಇವುಗಳೂ ಹುಟ್ಟುತ್ತವೆ.

(ಭಾಷ್ಯ)

೫೨. ಯಸ್ಮಾತ್ ಏತಸ್ಮಾದೇವ ಪುರುಷಾತ್ ನಾಮರೂಪಬೀಜೋಪಾಧಿ ಲಕ್ಷಿತಾತ್ ಜಾಯತೇ ಉತ್ಪದ್ಯತೇ ಅವಿದ್ಯಾವಿಷಯೋ ವಿಕಾರಭೂತೋ² ನಾಮ ಧೇಯೋಽನ್ಯತಾತ್ಮಕಃ ಪ್ರಾಣಃ “ವಾಚಾರಮ್ಭುಣಂ ವಿಕಾರೋ ನಾಮಧೇಯಮ್” (ಭಾ ೬-೧-೪) ಅನ್ಯತಮ್ ಇತಿ ಶ್ರುತ್ಯಂತರಾತ್ | ನ ಹಿ ತೇನ ಅವಿದ್ಯಾವಿಷಯೇಣ ಅನ್ಯತೇನ ಪ್ರಾಣೇನ ಸಪ್ರಾಣತ್ವಂ ಪರಸ್ಯ ಸ್ಯಾತ್ | ಅಪುತ್ರಸ್ಯ ಸ್ವಪ್ನದೃಷ್ಟೇನೇವ ಪುತ್ರೇಣ ಸಪುತ್ರತ್ವಮ್ | ಏವಂ ಮನಃ ಸರ್ವಾಣಿ ಚೇಂದ್ರಿಯಾಣಿ ವಿಷಯಾರ್ಷ್ವ ಏತಸ್ಮಾದೇವ ಜಾಯಂತೇ | ತಸ್ಮಾತ್ ಸಿದ್ಧಮಸ್ಯ ನಿರುಪಚರಿತಮ್ ಅಪ್ರಾಣಾದಿ ಮತ್ತ್ವಮ್ ಇತ್ಯರ್ಥಃ | ಯಥಾ ಚ ಪ್ರಾಗುತ್ಪತ್ತಿಃ ಪರಮಾರ್ಥತೋಽಸತ್ತಃ ತಥಾ ಪ್ರಲೀನಾಶ್ಚ ಇತಿ ದ್ರಷ್ಟವ್ಯಾಃ ||

(ಭಾಷ್ಯಾರ್ಥ)

ಹೇಗೆಂದರೆ ನಾಮರೂಪಗಳ ಬೀಜವೆಂಬ ಉಪಾಧಿಯಿಂದ ಲಕ್ಷಿತನಾಗಿರುವ ಈ ಪುರುಷನಿಂದಲೇ³ ಅವಿದ್ಯಾವಿಷಯನಾಗಿಯೂ⁴ ಕಾರ್ಯರೂಪ

1. ಆತ್ಮರೂಪದಿಂದಲೇ ಇರುತ್ತವೆ. ಮೊದಲು ಹಗ್ಗದರೂಪದಿಂದಿರುವ ಪಾವು ಮುಂತಾದವು ಹೇಗೆ ನಿಜವಾಗಿಲ್ಲವೋ ಹಾಗೆ. ಇದೇ ವೇದಾಂತಿಗಳ ಸತ್ಕಾರ್ಯವಾದವು, ವಿವರ್ತವಾದವು.

2. “ಅವಿದ್ಯಾವಿಷಯವಿಕಾರಭೂತೋ” ಎಂಬ ಅ|| ಪಾಠಕ್ಕಿಂತ ಈ|| ನಾ|| ಕಾ|| ಪಾಠವೇ ಉತ್ತಮ.

3. ಅವ್ಯಾಕ್ಯತೋಪಾಧಿಯಿಂದಲೇ ಪುರುಷನಿಗೆ ಕಾರಣತ್ವವು.

4. ತಪ್ಪು ತಿಳಿವಳಿಕೆಗೆ ತೋರುವ, ಅಧ್ಯಸ್ತನಾಗಿರುವ.

ನಾಗಿಯೂ ಬರಿಯ ಹೆಸರಾಗಿರುವ ಅನ್ಯತಸ್ವರೂಪನಾದ¹ ಪ್ರಾಣನು ಹುಟ್ಟುತ್ತಾನೆ, ಉಂಟಾಗುತ್ತಾನೆ “ಕಾರ್ಯವೆಂಬುದು ಬರಿಯ ಮಾತಿನಿಂದಂಟಾದ ಹೆಸರೇ” (ಭಾ ೬-೧-೪) ಅನ್ಯತವೇ² ಎಂಬ ಬೇರೊಂದು ಶ್ರುತಿಯ ಪ್ರಮಾಣದಿಂದ (ಪ್ರಾಣನು ಅನ್ಯತಸ್ವರೂಪನೆಂದು ನಿಶ್ಚಯವಾಗುತ್ತದೆ). ಮಕ್ಕಳಿಲ್ಲದವನು ಕನಸಿನಲ್ಲಿ ಕಂಡ ಮಗನಿಂದ ಸಪುತ್ರನೆಂದು (ಹೇಗೆ ಎಣಿಸಲಾಗದೋ) ಹಾಗೆ ಆ ಅವಿದ್ಯಾ ವಿಷಯನಾದ ಆ ಅನ್ಯತನಾದ ಪ್ರಾಣನಿಂದ ಪರ (ಮಾತ್ಮನು) ಸಪ್ರಾಣನೆಂದಾಗಲಾರನಷ್ಟೆ. ಇದರಂತೆ ಮನಸ್ಸು ಎಲ್ಲಾ ಇಂದ್ರಿಯಗಳೂ ವಿಷಯಗಳೂ ಇವನಿಂದಲೇ ಹುಟ್ಟುತ್ತವೆ³. ಆದ್ದರಿಂದ ಈತನು ‘ಅಪ್ರಾಣನು’ ಎಂದು ಮುಂತಾಗಿ ಹೇಳಿದ್ದು ಉಪಚಾರಕ್ಕಲ್ಲ⁴ ಎಂದು ಸಿದ್ಧವಾಯಿತು ಎಂದರ್ಥ. ಹೇಗೆ ಹುಟ್ಟುವದಕ್ಕೆ ಮೊದಲು (ಇವು) ನಿಜವಾಗಿ ಇರುವದಿಲ್ಲವೋ ಹಾಗೆ ಲಯವಾದಮೇಲೂ (ಇರುವದಿಲ್ಲ). ಎಂದು (ಸೇರಿಸಿಕೊಂಡು ತಿಳಿಯಬೇಕು).⁵

(ಭಾಷ್ಯ)

೫೮. ಯಥಾ ಕರಣಾನಿ ಮನಶ್ಚ ಇಂದ್ರಿಯಾಣಿ ಚ⁶ ತಥಾ ಶರೀರವಿಷಯ ಕಾರಣಾನಿ ಭೂತಾನಿ ಖಮ್ ಆಕಾಶಮ್, ವಾಯುಃ ಬಾಹ್ಯಃ⁷ ಅವಹಾದಿಭೇದಃ | ಜ್ಯೋತಿಃ ಅಗ್ನಿಃ | ಆಪಃ ಉದಕಮ್ | ವೃಥಿವೀ ಧರಿತ್ರೀ ವಿಶ್ವಸ್ಯ ಸರ್ವಸ್ಯಧಾರಿಣೀ | ಏತಾನಿ ಚ ಶಬ್ದಸ್ಪರ್ಶರೂಪರಸಗನ್ಧೋತ್ತರೋತ್ತರಗುಣಾನಿ ಪೂರ್ವಪೂರ್ವಗುಣ ಸಹಿತಾನಿ ಏತಸ್ಮಾದೇವ ಜಾಯಂತೇ ||

(ಭಾಷ್ಯಾರ್ಥ)

ಹೇಗೆ ಕರಣಗಳಾದ ಮನಸ್ಸು ಮತ್ತು ಇಂದ್ರಿಯಗಳು (ಹುಟ್ಟುತ್ತವೆಯೋ) ಹಾಗೆಯೇ ಶರೀರಕ್ಕೂ ವಿಷಯಗಳಿಗೂ ಕಾರಣವಾಗಿರುವ ಭೂತಗಳು ಎಂದರೆ

1. ಹುಸಿತೋರಿಕೆಯಾಗಿರುವ, ನಿಜವಾಗಿಲ್ಲದ. ಇದನ್ನೇ ಮಿಥ್ಯೆಯೆಂದು ಕರೆಯುವದು.
2. ಅನ್ಯತಮ್ ಎಂಬ ಮಾತು ಶ್ರುತಿಯಲ್ಲಿಲ್ಲ, ಬರಿಯ ಹೆಸರೇ, ಆದ್ದರಿಂದ ಅನ್ಯತವೇ ಎಂದು ಅಚಾರ್ಯರು ಹೇಳಿರುತ್ತಾರೆ.
3. ಆದ್ದರಿಂದ ಅವೂ ಅವಿದ್ಯಾವಿಷಯವೇ.
4. ಮುಖ್ಯಾರ್ಥದಲ್ಲಿಯೇ.
5. ೨-೧-೧ ರ ಆಧಾರದಿಂದ ಮತ್ತು ಪ್ರ. ೬-೫ ಮುಂತಾದ ಶ್ರುತಿಗಳ ಆಧಾರದಿಂದ ಎಲ್ಲವೂ ಅಕ್ಷರಪುರುಷನಲ್ಲಿಯೇ ಲಯವಾಗುತ್ತದೆ. ಮೊದಲು ಇಲ್ಲದೆ ಕೊನೆಗೂ ಇಲ್ಲದೆ ನಡುವೆ ತೋರುವದು ಅನ್ಯತವಲ್ಲದೆ ಮತ್ತೇನು? ಗೌ. ಕಾ. ೨-೬.
6. “ಇಂದ್ರಿಯಾಣಿ ಚ” ಎಂಬ ಚ ಕಾರಯುಕ್ತವಾದ ವಾ|| ಕಾ|| ಪಾಠವೇ ಯುಕ್ತ.
7. “ಅನ್ತರ್ಬಾಹ್ಯಃ” ಎಂಬ ಆ|| ಕಾ|| ಪಾಠದಲ್ಲಿ “ಅನ್ತ” ಹೆಚ್ಚು.

ಖನು ಆಕಾಶವು, ವಾಯು ಎಂದರೆ ಹೊರಗಿನ ಆನಹನೇ ಮುಂತಾದ¹ ಭೇದಗಳುಳ್ಳ (ವಾಯು), ಜ್ಯೋತಿ ಎಂದರೆ ಅಗ್ನಿಯು, ಅಪ್ಪು ಎಂದರೆ ಉದಕವು, ವಿಶ್ವವನ್ನು ಎಲ್ಲವನ್ನೂ ಧರಿಸಿಕೊಂಡಿರುವ ಸೃಧಿವಿಯು ಎಂದರೆ ಧರಿತ್ರಿಯು-ಇವುಗಳೂ ಶಬ್ದ, ಸ್ಪರ್ಶ, ರಸ, ಗಂಧ-ಎಂಬ ಹಿಂದುಹಿಂದಿನ ಗುಣಗಳಿಂದೊಡಗೂಡಿದ ಮುಂದು ಮುಂದಿನ ಗುಣವುಳ್ಳವಾಗಿ ಈ (ಪುರುಷನಿಂದಲೇ) ಹುಟ್ಟುತ್ತವೆ.²

ಪರಮಾತ್ಮನನ್ನು ಸವಿಶೇಷರೂಪದಿಂದ ವರ್ಣಿಸುವುದೇಕೆ ?

(ಭಾಷ್ಯ)

೫೯. ಸಂಕ್ಷೇಪತಃ ಪರವಿದ್ಯಾವಿಷಯಮ್ ಅಕ್ಷರಮ್ ನಿರ್ವಿಶೇಷಂ ಪುರುಷಂ ಸತ್ಯಮ್ “ ದಿವ್ಯೋ ಹ್ಯಮೂರ್ತಃ ” ಇತ್ಯಾದಿನಾ ಮನ್ತ್ರೇಣ ಉಕ್ತ್ವಾ ಪುನಃ ತದೇವ ಸವಿಶೇಷಂ ವಿಸ್ತರೇಣ ವಕ್ತವ್ಯಮ್ ಇತಿ ಪ್ರವೃತ್ತೇ | ಸಂಕ್ಷೇಪವಿಸ್ತರೋಕ್ತೋ ಹಿ ಪದಾರ್ಥಃ ಸುಖಾಧಿಗವ್ಯೋ ಭವತಿ ಸೂತ್ರಭಾಷ್ಯೋಕ್ತಿವದಿತಿ ||

(ಭಾಷ್ಯಾರ್ಥ)

ಪರವಿದ್ಯೆಯ ವಿಷಯವಾದ ನಿರ್ವಿಶೇಷನಾದ ಅಕ್ಷರನನ್ನೂ ಪುರುಷನೆಂಬ ಸತ್ಯನನ್ನೂ “ ದಿವ್ಯೋ ಹ್ಯಮೂರ್ತಃ ” (೨ನೆಯ ಮಂತ್ರ) ಮುಂತಾದ ಮಂತ್ರದಿಂದ ಸಂಕ್ಷೇಪವಾಗಿ ಹೇಳಿದ ಅದನ್ನೇ ಮತ್ತೆ ಸವಿಶೇಷವಾಗಿ³ ವಿಸ್ತಾರವಾಗಿ ಹೇಳಬೇಕು ಎಂದು (ಶ್ರುತಿಯು) ಪ್ರಾರಂಭಿಸಿರುತ್ತದೆ. ಏಕೆಂದರೆ ಸಂಕ್ಷೇಪವಾಗಿಯೂ ವಿಸ್ತಾರವಾಗಿಯೂ ಹೇಳಿದ⁴ ಪದಾರ್ಥವು ಸೂತ್ರ, ಭಾಷ್ಯೋಕ್ತಿ-ಇವುಗಳಂತೆ ಸುಲಭವಾಗಿ ತಿಳಿದುಕೊಳ್ಳುವದಕ್ಕೆ ಆಗುವದು.

1. ಆನಹ, ಪ್ರವಹ, ಉದ್ವಹ, ಸಂವಹ, ವಿವಹ, ಪರಿವಹ, ಪರಾವಹ ಎಂದು ಹೊರಗಿನ ವಾಯು ಏಳು ವಿಧ. ಮೋ. ಧ. ೩೨೮-೩೬, ೫೨ ಒಳಗಿನ ಪ್ರಾಣಾದಿಭೇದಗಳನ್ನು ಮೊದಲು ಹೇಳಿದ “ ಪ್ರಾಣಃ ” ಎಂಬ ಮಾತಿನಲ್ಲಿಯೇ ಅಡಕಮಾಡಿಕೊಳ್ಳಬೇಕು.

2. ಪ್ರ. ಭಾ. ೬-೪, ತೈ. ಭಾ. ೨-೧, (“ ಆಕಾಶಃ ಸಂಭೂತಃ ”)—ಇವುಗಳಲ್ಲಿ ಈ ಪ್ರಕ್ರಿಯೆ ಇದೆ.

3. ಪರಮಾರ್ಥ ನಿರ್ವಿಶೇಷವಾಗಿರುವ ಬ್ರಹ್ಮವೇ ಅವಿದ್ಯಾಕಲ್ಪಿತೋಪಾಧಿಗಳಿಂದ ಸವಿಶೇಷವಾಗುತ್ತದೆ. ಪರ, ಅಪರ ಎಂಬ ವಿವೇಕವನ್ನು ಸೂ. ಭಾ. ೪-೩-೧೪ ರಲ್ಲಿ ಮಾಡಿರುವದನ್ನು ನೋಡಿರಿ.

4. ಮೊದಲು ಸಂಕ್ಷೇಪವಾಗಿ ಹೇಳಿದ್ದನ್ನೇ ಅಮೇಲೆ ವಿಸ್ತರಿಸಿ ಹೇಳಿದರೆ.

ಅಕ್ಷರದಿಂದ ವಿರಾಟ್ಟುರುಷನ ಉತ್ಪತ್ತಿ

(ಭಾಷ್ಯ)

೬೦. ಯೋಽಪಿ¹ ಪ್ರಥಮಜಾತ್ ಪ್ರಾಣಾತ್ ಹಿರಣ್ಯಗರ್ಭಾತ್ ಜಾಯತೇ ಅಣ್ಡಸ್ಯಾನ್ತರ್ವಿರಾಟ್ ಸ ತತ್ತ್ವಾನ್ತರಿತತ್ವೇನ ಲಕ್ಷ್ಯಮಾಣೋಽಪಿ ಏತಸ್ಮಾದೇವ ಪುರುಷಾತ್ ಜಾಯತೇ ಏತನ್ಮಯಶ್ಚ ಇತ್ಯೇತದರ್ಥಮ್ ಆಹ—

(ಭಾಷ್ಯಾರ್ಥ)

ಮೊದಲು ಹುಟ್ಟಿದ ಪ್ರಾಣನೆಂಬ ಹಿರಣ್ಯಗರ್ಭನಿಂದ ಹುಟ್ಟುವ ಅಂಡದೊಳಗಿನ ವಿರಾಟ್ಟುರುಷ² ಸಿದಾನ್ಲಾ, ಅವನು ಮತ್ತೊಂದು ತತ್ತ್ವದಿಂದ ವ್ಯವಹಿತನಾಗಿರುವಂತೆ ತೋರಿದರೂ³ ಈ ಪುರುಷನಿಂದಲೇ ಹುಟ್ಟುತ್ತಾನೆ, ಈತನ ರೂಪವಾಗಿಯೇ⁴ ಇರುತ್ತಾನೆ ಎಂಬೀ ವಿಷಯವನ್ನು (ಮಂತ್ರವು) ಹೇಳುತ್ತದೆ:—

ಅಗ್ನಿಮೂರ್ಧಾ ಚಕ್ಷುಷೀ ಚಂದ್ರಸೂರ್ಯಾ

ದಿಶಃ ಶ್ರೋತ್ರೇ ವಾಗ್ವಿವೃತಾಶ್ಚ ವೇದಾಃ |

ವಾಯುಃ ಪ್ರಾಣೋ ಹೃದಯಂ ವಿಶ್ವಮಸ್ಯ

ಪದ್ಭ್ಯಾಂ ಪೃಥಿವೀ ಹ್ಯೇಷ ಸರ್ವಭೂತಾನ್ತರಾತ್ಮಾ || ೪ ||

೪. ಯಾವನಿಗೆ ಅಗ್ನಿಯು ಮೂರ್ಧನವೂ ಚಂದ್ರಸೂರ್ಯರು ಕಣ್ಣುಗಳೂ ದಿಕ್ಕುಗಳು ಕಿವಿಗಳೂ ಪಿವರವಾದ ವೇದಗಳು ವಾಕ್ಯೂ ವಾಯುವು ಪ್ರಾಣವೂ (ಆಗಿರುವವೋ) ವಿಶ್ವವು ಯಾವಾತನ ಹೃದಯವೋ (ಯಾವಾತನ) ಪಾದಗಳಿಂದ ಪೃಥಿವಿ (ಯಾಗಿರುವದೋ) ಈ ಸರ್ವಭೂತಾಂತರಾತ್ಮನು (ಹುಟ್ಟುತ್ತಾನೆ).

(ಭಾಷ್ಯ)

೬೧. ತಂ ಚ ವಿಶಿನಷ್ಟಿ | ಅಗ್ನಿಃ ದ್ಯುಲೋಕಃ | “ಅಸೌ ವಾವ ಲೋಕೋ ಗೌತಮಾಗ್ನಿಃ” (ಭಾ. ೫-೪-೧) ಇತಿ ಶ್ರುತೇಃ | ಮೂರ್ಧಾ ಯಸ್ಯ ಉತ್ತಮಾಂಜಂ

1. “ಯೋ ಒ” ಎಂದು .ನಾ|| ಪಾಠ

2. ವಿರಾಟ್ಟುರುಷನ ವಿಷಯಕ್ಕೆ ಕ- ಭಾ. ೧-೧-೧೫, ತೈ. ಭಾ. ೨-೨ (“ಪ್ರಜಾಶತಿ” ಎಂಬುದರ ವಿವರ), ಐ. ಭಾ. ೧-೨ (“ತಮಶನಾಪಿಪಾಸಾಭ್ಯಾಮ್”) ನೋಡಿ.

3. ಹಿರಣ್ಯಗರ್ಭನು ಬ್ರಹ್ಮದಿಂದ ಹುಟ್ಟಿ ವಿರಾಟ್ಟುರುಷನನ್ನು ಉತ್ಪತ್ತಿಮಾಡುವದರಿಂದ ಸೂಕ್ಷ್ಮಸಮಷ್ಟಿತತ್ತ್ವವು ಬ್ರಹ್ಮಕ್ಕೂ ವಿರಾಟ್ಟುರುಷನಿಗೂ ನಡುವೆ ಇದ್ದಂತೆ ತೋರುತ್ತದೆ.

4. ಭಾಷ್ಯದಲ್ಲಿ ಏತನ್ಮಯ ಎಂದಿದ್ದರೂ ಮಯ ಎಂಬುವಕ್ಕೆ ಸ್ವರೂಪಾರ್ಥವನ್ನು ಮಾಡುವದೇ ಯುಕ್ತ. ಏಕೆಂದರೆ ಪರಮಾತ್ಮನಿಗೂ ಹಿರಣ್ಯಗರ್ಭವಿರಾಟಿಗೂ ಉಪಾಧಿಮಾತ್ರದಿಂದ ಭೇದವಿರುವದೇ ಹೊರತು ಸಜವಾಗಿಲ್ಲ.

ಶಿರಃ | ಚಕ್ಷುಷೀ ಚಂದ್ರಸೂರ್ಯೌ¹ | ಚಂದ್ರಶ್ಚ ಸೂರ್ಯಶ್ಚ ಇತಿ ಚಂದ್ರ
 ಸೂರ್ಯೌ | ಯಸ್ಯ ಇತಿ ಸರ್ವತ್ರಾನುಷಜ್ಞಃ ಕರ್ತವ್ಯಃ | 'ಅಸ್ಯ' ಇತ್ಯಸ್ಯ ಪದಸ್ಯ
 ವಕ್ಷ್ಯಮಾಣಸ್ಯ 'ಯಸ್ಯ' ಇತಿ ವಿಪರಿಣಾಮಂ ಕೃತ್ವಾ | ದಿಶಃ ಶ್ರೋತ್ರೇ ಯಸ್ಯ |
 ವಾಕ್ ವಿವೃತಾಶ್ಚ² ಉದ್ವಾಟಿತಾಃ ಪ್ರಸಿದ್ಧಾ ವೇದಾಃ ಯಸ್ಯ | ವಾಯುಃ ಪ್ರಾಣಃ
 ಯಸ್ಯ | ಹೃದಯಂ ಅಂತಃಕರಣಮ್ ವಿಶ್ವಂ ಸಮಸ್ತಂ ಜಗತ್ ಅಸ್ಯ | 'ಯಸ್ಯ'
 ಇತ್ಯೇತತ್ | ಸರ್ವಂ ಹಿ ಅನ್ತಃಕರಣಮೇವ ಜಗತ್ | ಮನಸ್ಯೇವ ಸುಷುಪ್ತೇ
 ಪ್ರಲಯದರ್ಶನಾತ್ | ಜಾಗರತೀಽಪಿ : ತತ ಏವ ಅಗ್ನಿವಿಸ್ಫುಲಿಜ್ಜವದ್ ವಿಪ್ರತಿಷ್ಠಾ
 ನಾತ್ | ಯಸ್ಯ ಚ ಪದ್ಭ್ಯಾಂ ಜಾತಾ ಪೃಥಿವೀ | ಏಷ ದೇವೋ ವಿಷ್ಣುಃ ಅನನ್ತಃ
 ಪ್ರಥಮಶರೀರೇ ತ್ರೈಲೋಕ್ಯದೇಹೋಪಾಧಿಃ ಸರ್ವೇಷಾಂ ಭೂತಾನಾಮ್ ಅನ್ತ
 ರಾತ್ಮಾ | ಸ ಹಿ ಸರ್ವಭೂತೇಷು ದ್ರಷ್ಟಾ ಶ್ರೋತಾ ಮನ್ತಾ ವಿಜ್ಞಾತಾ ಸರ್ವ
 ಕರಣಾತ್ಮಾ ||

(ಭಾಷ್ಯಾರ್ಥ)

(ಈಗ) ಆ (ವಿರಾಟ್ಟುರುವನ) ವಿಶೇಷಣಗಳನ್ನೂ (ಶ್ರುತಿಯು) ಹೇಳುತ್ತದೆ ;
 ಅಗ್ನಿಯು ಎಂದರೆ ದ್ಯುಲೋಕವು " ಎಲೈ ಗೌತಮನೇ, ಆ ಲೋಕವೇ ಅಗ್ನಿ " (ಛಾ. ೫-೪-೧) ಎಂಬ ಶ್ರುತಿಯು³ ಇದಕ್ಕೆ ಪ್ರಮಾಣವು. (ಈ ಅಗ್ನಿಯು) ಯಾವನಿಗೆ ಮೂರ್ಧನವೋ ಉತ್ತಮಾಂಗವಾದ ತಲೆಯೋ. ಚಂದ್ರಸೂರ್ಯರು ; ಕಣ್ಣುಗಳೋ-ಚಂದ್ರನೂ ಸೂರ್ಯನೂ ಚಂದ್ರಸೂರ್ಯರು ; (ಅವರು ಕಣ್ಣುಗಳು ಯಾವ ತನಿಗೋ). ಮುಂದೆ ಹೇಳುವ 'ಅಸ್ಯ' (ಅವನಿಗೆ) ಎಂಬ ಪದವನ್ನು 'ಯಸ್ಯ' (ಯಾವನಿಗೋ). ಎಂದು (ರೂಪ) ವಿಪರಿಣಾಮವನ್ನು ಮಾಡಿಕೊಂಡು (ಆ ಮಾತನ್ನು) ಎಲ್ಲಾ ಕಡೆಯಲ್ಲಿಯೂ ಸೇರಿಸಿಕೊಳ್ಳಬೇಕು. ದಿಕ್ಕುಗಳು ಯಾವನಿಗೆ ಶ್ರೋತ್ರವೋ ವಿವರವಾದ ಹೊರತೆಗೆದ ಪ್ರಸಿದ್ಧವಾದ ವೇದಗಳು ಯಾವನ ವಾಕ್ಯೋ, ವಾಯುವು ಯಾವನಿಗೆ ಪ್ರಾಣವೋ ವಿಶ್ವವು ಎಂದರೆ ಇಡೀ ಜಗತ್ತು ಯಾವನಿಗೆ ಹೃದಯವೋ ಎಂದರೆ ಅಂತಃಕರಣವೋ. (ಇಲ್ಲಿ) ಅಸ್ಯ ಎಂದರೆ ಯಸ್ಯ (ಯಾವನಿಗೆ) ಎಂದೇ ಅರ್ಥ. ಎಲ್ಲಾ ಜಗತ್ತೂ ಅಂತಃಕರಣದ ಕಾರ್ಯವೇ ಆಗಿರುತ್ತದೆ ; ಏಕೆಂದರೆ ಸುಷುಪ್ತಿಯಲ್ಲಿ ಮನಸ್ಸಿನಲ್ಲಿಯೇ ಲಯನಾಗುವದು ಕಂಡುಬರುತ್ತದೆ. ಎಚ್ಚರದಲ್ಲಿಯೂ ಅದರಿಂದಲೇ ಬೆಂಕಿಯ ಕಿಡಿಗಳಂತೆ ಹೊರಟು ಬರುತ್ತದೆ.⁴ ಮತ್ತು

1. ಇದು ಕಾ|| ಪಾಠದಲ್ಲಿ ಮಾತ್ರವಿದೆ. ಇರಬೇಕೆಂತ ತೋರುತ್ತದೆ.

2. ಚಕಾರಯುಕ್ತಪಾಠವು ವಾ|| ಪಾಠದಲ್ಲಿ ಮಾತ್ರವಿದೆ ; ಇದೇ ಮೂಲಾನುಸಾರಿ.

3. ಛಾ. ೫-೧೩-೨ ನ್ನು ನೋಡಿ.

4. ನಿದ್ರೆಯಲ್ಲಿ ಅಂತಃಕರಣವಿಲ್ಲದಾಗ ಜಗತ್ತಿಲ್ಲ, ಎಚ್ಚರದಲ್ಲಿ ಅದಿರುವಾಗ ಜಗತ್ತಿದೆ ; ಅದರಿಂದ ಜಗತ್ತು ಅಂತಃಕರಣವನ್ನು ಬಿಟ್ಟಿಲ್ಲ ಎಂದು ಅರ್ಥ.

ಯಾವನ ಪಾದಗಳಿಂದ ಪೃಥಿವಿಯು ಹುಟ್ಟಿರುವದೋ! ಈ ದೇವನು ಎಂದರೆ ಅನಂತನಾದ ವಿಷ್ಣುವು, ಪ್ರಥಮಶರೀರಿಯು, ಮೂರು ಲೋಕಗಳೆಂಬ ದೇಹವೇ ಉಸಾಧಿಯಾಗಿ ಉಳ್ಳತನು (ಹುಟ್ಟುತ್ತಾನೆ. ಈತನು) ಎಲ್ಲಾ ಭೂತಗಳಿಗೂ ಅಂತರಾತ್ಮನು, ಆತನೇ ಅಲ್ಲವೆ, ಎಲ್ಲಾ ಭೂತಗಳಲ್ಲಿಯೂ ಈ ನೋಡುವ, ಕೇಳುವ, ಯೋಚಿಸುವ, ಮತ್ತು ಅರಿಯುವ ಎಲ್ಲಾ ಕರಣಗಳ ರೂಪನು ?

ಅಕ್ಷರದಿಂದ ಪ್ರಜೆಗಳ ಉತ್ಪತ್ತಿ

(ಭಾಷ್ಯ)

೬೨. ವಜ್ರಾಗ್ನಿ ದ್ವಾರೇಣ ಚ ಯಾಃ ಸಂಸರಂತಿ ಪ್ರಜಾಃ, ತಾ ಅಪಿ ತಸ್ಮಾದೇವ ಪುರುಷಾತ್ ಪ್ರಜಾಯಂತೇ ಇತ್ಯುಚ್ಯತೇ-

(ಭಾಷ್ಯಾರ್ಥ)

ಪಂಚಾಗ್ನಿಗಳ ಮೂಲಕ! ಸಂಸರದಲ್ಲಿ ತೋಳುಹತ್ತಿರುವ ಪ್ರಜೆಗಳ ದಾರಲ್ಲ, ಅನೂ ಆ ಪುರುಷನಿಂದಲೇ ಹುಟ್ಟುತ್ತಾರೆ ಎಂದು (ಈ ಮಂತ್ರದಲ್ಲಿ) ಹೇಳಲಾಗುತ್ತದೆ :-

ತಸ್ಮಾದಗ್ನಿಃ ಸಮಿಧೋ ಯಸ್ಯ ಸೂರ್ಯಃ

ಸೋಮಾತ್ ಪರ್ಜನ್ಯ ಓಷಧಯಃ ಪೃಥಿವ್ಯಾಮ್ |

ಪುಮಾನ್ ರೇತಃ ಸಿಂಜ್ಞತಿ ಯೋಷಿತಾಯಾಂ

ಬಹ್ವೀಃ ಪ್ರಜಾಃ ಪುರುಷಾತ್ ಸಂಪ್ರಸೂತಾಃ || ೫ ||

೫. ಯಾವನಿಗೆ ಸೂರ್ಯನೇ ಹುಟ್ಟುತ್ತಾನೆ (ಆ) ಅಗ್ನಿಯು ಆತನಿಂದಲೇ (ಹುಟ್ಟುತ್ತದೆ). ಸೋಮನಿಂದ ಪರ್ಜನ್ಯನು, ಪೃಥಿವಿಯಲ್ಲಿ

1. ಪಾದಗಳೇ ಪೃಥಿವಿಯು, ಭಾ. ೫-೧೨ - ನ್ನು ನೋಡಿ. ಹುಟ್ಟಿತು ಎಂಬುದಕ್ಕೆ ಅಕ್ಷರಾರ್ಥವನ್ನು ಮಾಡಬಾರದು.

2. ವಿಶಾಖ್ಯುರುವನು ಸಮಷ್ಟಿಸ್ಥೂಲಶರೀರವಾದ್ದರಿಂದ ಪ್ರಥಮಶರೀರಿ; ಆದರೆ ಬೀವರಂತೆ ಇವನು ಜೀರಿ ಸೂಂಸಮಯಶರೀರನೆಂದು ತಿಳಿಯಬಾರದು.

3. ಕರಣಾತ್ಮನು ನಿಜವಾಗಿ ಹಿರಣ್ಯಗರ್ಭನೇ ಆದರೂ ಇಲ್ಲ ವಿಶಾಖ್ಯನೂ ಹಿರಣ್ಯಗರ್ಭನಿಗೂ ಅಭೇದವನ್ನಿಟ್ಟುಕೊಂಡು ಈ ಮಾತನ್ನು ಹೇಳಿದನೆಂದು ತಿಳಿಯಬೇಕು. " ಕಾರಣಾತ್ಮಾ " ಎಂಬ ಮಾರ್ಕಂಡೇಯ ' ಕರಣಾತ್ಮಾ ' ಎಂಬ ಪಾರವೇ ನೋಲು.

4. ಭಾ. ೫-೪-೧ ರಿಂದ ೫-೮-೨ ರ ವರೆಗೂ ಬೃ. ೬-೨-೧ ರಿಂದ ೧೪ ರ ವರೆಗೂ ಈ ಪಂಚಾಗ್ನಿವಿದ್ಯೆಯನ್ನು ವರ್ಣಿಸಿದೆ. ದ್ಯುಲೋಕ, ಪರ್ಜನ್ಯ, ಪೃಥಿವಿ, ಪುರುಷ, ಸ್ತ್ರೀ-ಇವನ್ನು ಅಗ್ನಿಯೆಂದು ಭಾವಿಸಬೇಕೆಂದು ಅಲ್ಲಿ ಹೇಳಿದೆ.

ಓಷಧಿಗಳು (ಹುಟ್ಟುತ್ತವೆ). ಗಂಡಸು ಸ್ತ್ರೀಯಲ್ಲಿ ರೇತಸ್ಸನ್ನು ಚಿಮುಕಿಸು ತ್ತಾನೆ ; (ಹೀಗೆ) ಬಹು ಪ್ರಜೆಗಳು ಪುರುಷನಿಂದ ಹುಟ್ಟಿರುತ್ತವೆ.

(ಭಾಷ್ಯ)

೬೩. ತಸ್ಮಾತ್ ಪರಸ್ಮಾತ್ ಪುರುಷಾತ್ ಪ್ರಜಾವಸ್ಥಾನವಿಶೇಷರೂಪಃ ಅಗ್ನಿಃ | ಸ ವಿಶೇಷ್ಯತೇ | ಸಮಿಧೋ ಯಸ್ಯ ಸೂರ್ಯಃ | ಸಮಿಧ ಇವ ಸಮಿಧಃ | ಸೂರ್ಯೇಣ ಹಿ ದ್ಯುಲೋಕಃ ಸಮಿಧ್ಯತೇ | ತತೋ ಹಿ ದ್ಯುಲೋಕಾಗ್ನೇಃ^೧ ನಿಷ್ಪನ್ನಾತ್ ಸೋಮಾತ್ ಪರ್ಜನ್ಯಃ ದ್ವಿತೀಯೋಽಗ್ನಿಃ ಸಂಭವತಿ | ತಸ್ಮಾಚ್ಚ ಪರ್ಜನ್ಯಾತ್ ಓಷಧಯಃ ಪೃಥಿವ್ಯಾಂ ಸಂಭವಂತಿ | ಓಷಧಿಭ್ಯಃ ಪುರುಷಾಗ್ನೌ ಹುತಾಭ್ಯಃ ಉಪಾದಾನಭೂತಾಭ್ಯಃ ಪುಮಾನ್ ಅಗ್ನಿಃ ರೇತಃ ಸಿಂಚ್ಛತಿ ಯೋಷಿತಾಯಾಂ ಯೋಷಿತಿ ಯೋಷಾಗ್ನೌ ಸ್ತ್ರೀಯಾಮ್ ಇತಿ | ಏವಂಕ್ರಮೇಣ ಬಹ್ವಿಃ ಬಹ್ವ್ಯಃ ಪ್ರಜಾಃ ಬ್ರಾಹ್ಮಣಾದ್ಯಃ ಪುರುಷಾತ್ ಪರಸ್ಮಾತ್ ಸಂಪ್ರಸೂತಾಃ ಸಮುತ್ಪನ್ನಾಃ ||

(ಭಾಷ್ಯಾರ್ಥ)

ಆ ಪರಮಪುರುಷನಿಂದಲೇ ಪ್ರಜೆಗಳು ಇರುವ ಒಂದಾನೊಂದು ಸ್ಥಾನವಾದ ಅಗ್ನಿಯು-ಆ ಅಗ್ನಿಗೆ ವಿಶೇಷಣವನ್ನು (ಮಂತ್ರವು) ಹೇಳುತ್ತದೆ. ಯಾವ (ಅಗ್ನಿಗೆ) ಸೂರ್ಯನು ಸಮಿತ್ತೋ, ಸಮಿತ್ತಿನಂತೆ ಇರುವನೋ (ಎಂದರ್ಥ). ಸೂರ್ಯನಿಂದಲೇ ಅಲ್ಲವೆ, ದ್ಯುಲೋಕವು^೨ ಬೆಳಗುತ್ತಿರುವದು? ಆ ದ್ಯುಲೋಕವೆಂಬ ಅಗ್ನಿಯಿಂದ ಉಂಟಾದ ಸೋಮನಿಂದ-ಪರ್ಜನ್ಯನೆಂಬ ಎರಡನೆಯ ಅಗ್ನಿಯು ಉಂಟಾಗುತ್ತದೆ. ಮತ್ತು ಆ ಪರ್ಜನ್ಯನಿಂದ ಪೃಥಿವಿಯಲ್ಲಿ ಸಸ್ಯಗಳು ಉಂಟಾಗುತ್ತವೆ. ಪುರುಷನೆಂಬ ಅಗ್ನಿಯಲ್ಲಿ ಹುತವಾಗುವ, ಉಪಾದಾನವಾಗಿರುವ ಸಸ್ಯಗಳಿಂದ ಪುರುಷನೆಂಬ ಅಗ್ನಿಯು ಯೋಷಿತಾಯಾಂ=ಯೋಷಿತಿ, ಯೋಷಾಗ್ನಿಯಲ್ಲಿ^೩ ಸ್ತ್ರೀಯಲ್ಲಿ ರೇತಸ್ಸನ್ನು ಚಿಮುಕಿಸುತ್ತಾನೆ. ಈ ಕ್ರಮದಿಂದ ಬಹ್ವಿಃ=ಬಹ್ವ್ಯಃ ಬ್ರಾಹ್ಮಣರೇ ಮುಂತಾದ ಅನೇಕ ಪ್ರಜೆಗಳು (ಆ) ಪರಮಪುರುಷನಿಂದ ಹುಟ್ಟಿರುತ್ತವೆ, ಉಂಟಾಗಿರುತ್ತವೆ.

1. 'ದ್ಯುಲೋಕಾತ್' ಎಂಬ ಅ|| ಪಾಠಕ್ಕಿಂತ ಈ ವಾ|| ಪಾಠವು ಉತ್ತಮ.

2. ಅಂತರಿಕ್ಷಲೋಕವು.

3. ಸ್ತ್ರೀ ಎಂಬ ಅಗ್ನಿಯಲ್ಲಿ.

ಅಕ್ಷರದಿಂದ ಕರ್ಮಸಾಧನಗಳ ಮತ್ತು ಫಲಗಳ ಉತ್ಪತ್ತಿ

(ಭಾಷ್ಯ)

೬೪. ಕಿಂಚ ಕರ್ಮಸಾಧನಾನಿ ಫಲಾನಿ ಚ ತಸ್ಮಾದೇವ ಇತ್ಯಾಹ-

(ಭಾಷ್ಯಾರ್ಥ)

ಇದಲ್ಲದೆ ಕರ್ಮದ ಸಾಧನಗಳೂ ಫಲಗಳೂ ಆ (ಪುರುಷ)ನಿಂದಲೇ (ಆಗುವವು) ಎಂದು (ಮಂತ್ರವು) ಹೇಳುತ್ತದೆ :-

ತಸ್ಮಾದ್ಯಚಃ ಸಾಮ ಯಜೂಗ್ಂಷಿ ದೀಕ್ಷಾ
 ಯಜ್ಞಾಶ್ಚ ಸರ್ವೇ ಕ್ರತವೋ ದಕ್ಷಿಣಾಶ್ಚ |
 ಸಂವತ್ಸರಶ್ಚ ಯಜಮಾನಶ್ಚ ಲೋಕಾಃ
 ಸೋಮೋ ಯತ್ರ ಪವತೇ ಯತ್ರ ಸೂರ್ಯಃ || ೬ ||

೬. ಆತನಿಂದ(ಲೇ) ಋಕ್ಕುಗಳು, ಸಾಮವು, ಯಜುಸ್ಸುಗಳು, ದೀಕ್ಷೆಗಳು, ಎಲ್ಲಾ ಯಜ್ಞಗಳು, ಕ್ರತುಗಳು, ದಕ್ಷಿಣೆಗಳು, ಸಂವತ್ಸರವು, ಯಜಮಾನನು, ಎಲ್ಲಿ ಸೋಮನು ಪವಿತ್ರಗೊಳಿಸುವನೋ ಎಲ್ಲಿ (ಸೂರ್ಯ) ನಿರುವನೋ (ಆ) ಲೋಕಗಳೂ (ಉಂಟಾಗುತ್ತವೆ).

(ಭಾಷ್ಯ)

೬೫. ಕಥಮ್? ಕಸ್ಮಾತ್ ಪುರುಷಾತ್ ಋಚಃ ನಿಯತಾಕ್ಷರಪಾದಾವಸಾನಾಃ ಗಾಯತ್ರಾದಿಚ್ಛನ್ನೋವಿಶಿಷ್ಟಾಃ ಮನ್ತ್ರಾಃ | ಸಾಮ ಪಾಚ್ಛುಭಕ್ತಿಕಂ ಸಾಪ್ತಭಕ್ತಿಕಂ ಚ ಸ್ತೋಭಾದಿಗೀತವಿಶಿಷ್ಟಮ್ | ಯಜೂಂಷಿ ಅನಿಯತಾಕ್ಷರಪಾದಾವಸಾನಾನಿ ವಾಕ್ಯರೂಪಾಣಿ | ಏವಂ ತ್ರಿವಿಧಾಃ ಮನ್ತ್ರಾಃ | ದೀಕ್ಷಾಃ ಮೌಞ್ವಾದಿಲಕ್ಷಣಾಃ ಕರ್ತೃನಿಯಮವಿಶೇಷಾಃ¹ | ಯಜ್ಞಾಶ್ಚ ಸರ್ವೇ ಅಗ್ನಿ ಹೋತ್ರಾದಯಃ | ಕ್ರತವಃ ಸಯೂಪಾಃ | ದಕ್ಷಿಣಾಶ್ಚ ಏಕಗವಾದ್ಯಾಃ² ಅಪರಿಮಿತಸರ್ವಸ್ವಾನ್ತ್ರಾಃ | ಸಂವತ್ಸರಶ್ಚ ಕಾಲಃ ಕರ್ಮಾಜ್ಞಭೂತಃ | ಯಜಮಾನಶ್ಚ ಕರ್ತಾ | ಲೋಕಾಃ ಕಸ್ಯ ಕರ್ಮಫಲಭೂತಾಃ | ತೇ ವಿಶೇಷ್ಯಂತೇ ಸೋಮಃ ಯತ್ರ ಯೇಷು ಲೋಕೇಷು ಪವತೇ ಪುನಾತಿ ಲೋಕಾನ್ ಯತ್ರ ಯೇಷು ಸೂರ್ಯಸ್ತಪತಿ ಚ | ತೇ ಚ ದಕ್ಷಿಣಾಯ ನೋತ್ತರಾಯಣಮಾರ್ಗದ್ವಯಗಮ್ಯಾ ವಿದ್ವದವಿದ್ವತ್ಕರ್ತೃಫಲಭೂತಾಃ ||

1. “ ದೀಕ್ಷಾ ಮೌಞ್ವಾದಿಲಕ್ಷಣಾ ಕರ್ತೃನಿಯಮವಿಶೇಷಾ ” ಎಂದು ಅ|| ಪಾಠ.

2. “ ಏಕಗವಾದ್ಯಪರಿಮಿತ ” ಎಂದು ಅ|| ಪಾಠ.

(ಭಾಷ್ಯಾರ್ಥ)

ಹೇಗೆಂದರೆ, ಆ ಪುರುಷನಿಂದ **ಋಕ್ಕುಗಳು** ಎಂದರೆ (ಇಂತಿಷ್ಟೆಂದು) ಗೊತ್ತಾಗಿರುವ ಅಕ್ಷರಗಳ ಪಾದಗಳುಳ್ಳದ್ದಾಗಿ ಮುಗಿಯುವ **ಗಾಯತ್ರಿಯೇ** ಮುಂತಾದ ಛಂದಸ್ಸುಗಳಿಂದ ಕೂಡಿರುವ **ಮಂತ್ರಗಳು**¹. ಸಾಮವೆಂದರೆ ಐದು² **ಭಕ್ತಿಗಳು**, ಅಥವಾ ಏಳು **ಭಕ್ತಿಗಳು**; ಇರುವದಾಗಿ **ಸ್ತೋಭನೇ** ಮುಂತಾದ ಗೀತಗಳಿಂದ ಕೂಡಿರುವದು. **ಯಜುಸ್ಸುಗಳು**-ಎಂದರೆ (ಇಂತಿಷ್ಟೆಂದು) ಗೊತ್ತಾದ (ಸಂಖ್ಯೆಯ) ಅಕ್ಷರಗಳ ಪಾದದಲ್ಲಿ ಮುಗಿಯದೆ ವಾಕ್ಯರೂಪಗಳಾಗಿರುವವು. ಹೀಗೆ **ಮೂರುಬಗೆಯಾಗಿರುವ ಮಂತ್ರಗಳು** (ಆತನಿಂದಲೇ ಉಂಟಾಗುತ್ತವೆ). ದೀಕ್ಷೆಗಳು ಎಂದರೆ ವಶಾಂಜ(ಯನ್ನು ಕಟ್ಟಿಕೊಳ್ಳುವದೇ) ಮುಂತಾದ ಕರ್ತೃವಾದವನು (ಮಾಡಬೇಕಾದ) ಬೇರೆಬೇರೆಯ ನಿಯಮಗಳು. ಎಲ್ಲಾ **ಯಜ್ಞಗಳು**, ಎಂದರೆ **ಅಗ್ನಿಹೋತ್ರವೇ** ಮುಂತಾದವು. **ಕ್ರತುಗಳು** ಎಂದರೆ ಯೂಪ³(ವನ್ನು ಉಪಯೋಗಿಸಿ) ಮಾಡುವ (ಯಾಗಗಳು). **ದಕ್ಷಿಣೆಗಳು** ಎಂದರೆ ಒಂದು ಗೋವಿನ (ದಕ್ಷಿಣೆ)ಯಿಂದ ಮೊದಲಾಗಿ ಇಷ್ಟೆಂಬ ಲೆಕ್ಕವಿಲ್ಲದೆ ಸರ್ವಸ್ವದವರೆಗೂ⁴ (ಇರುವ ದಕ್ಷಿಣೆಗಳು). **ಸಂವತ್ಸರವು** ಎಂದರೆ ಕರ್ಮಕ್ಕೆ ಬೇಕಾಗುವ ಕಾಲವು. ಮತ್ತು **ಯಜಮಾನನು** ಎಂದರೆ (ಕರ್ಮವನ್ನು) ಮಾಡುವವನು. **ಲೋಕಗಳು** ಎಂದರೆ ಅವನಿಗೆ ಕರ್ಮದ ಫಲವಾಗಿರುವ (ಭೋಗಸ್ಥಾನಗಳು). ಆ (ಲೋಕಗಳಿಗೆ) ವಿಶೇಷಣವನ್ನು (ಹೇಳಲಾಗುತ್ತದೆ). ಎಲ್ಲಿ ಎಂದರೆ ಯಾವ ಲೋಕಗಳಲ್ಲಿ ಸೋಮನು 'ಪವತೇ' ಎಂದರೆ ಲೋಕಗಳನ್ನು ಪಾವನಗೊಳಿಸುತ್ತಿರುವನೋ, ಮತ್ತು ಎಲ್ಲಿ ಯಾವ (ಲೋಕಗಳಲ್ಲಿ) ನೂರ್ಯನು ತಪಿಸುತ್ತಿರುವನೋ (ಆ ಲೋಕ

1. ವೇದದಲ್ಲಿ 'ಮಂತ್ರಗಳು' ಕರ್ಮದಲ್ಲಿ ಉಪಯೋಗಿಸುವದಕ್ಕೆ ಬರುವ ಭಾಗಗಳು; 'ಬ್ರಾಹ್ಮಣಗಳು' ಅವುಗಳನ್ನು ವಿವರಿಸುವವು. ಮಂತ್ರಗಳಲ್ಲಿ ಋಕ್ಕು, ಸಾಮ, ಯಜುಸ್ಸು, ಎಂದು ಮೂರು ಬಗೆ; ಅವುಗಳ ವಿವರವನ್ನು ಭಾಷ್ಯದಲ್ಲಿ ಕೊಟ್ಟಿದೆ. ಋಕ್ಕು ಪದ್ಯಾತ್ಮಕವಾಗಿರುತ್ತದೆ. ಸಾಮವು ಋಕ್ಕನ್ನೇ ಗಾನಕ್ಕೆ ಏನುಯೋಗಿಸುತ್ತದೆ; ಯಜುಸ್ಸು ಗದ್ಯಾತ್ಮಕವಾಗಿರುತ್ತದೆ.

2. ಹಿಂಕಾರ, ಪ್ರಸ್ತಾವ, ಉದ್ಗೀಥ, ಪ್ರತಿಹಾರ, ನಿಧನ, ಎಂಬ ಐದು ಭಕ್ತಿಗಳು ಛಾ. ೨-೨-೧ ನ್ನು ನೋಡಿ.

3. ಹಿಂಕಾರ, ಪ್ರಸ್ತಾವ, ಅದಿ, ಉದ್ಗೀಥ, ಪ್ರತಿಹಾರ, ಉಪದ್ರವ, ನಿಧನ—ಎಂಬ ಏಳು ಭಕ್ತಿಗಳು. ಛಾ. ೨-೯-೧, ೨ ನ್ನು ನೋಡಿ. ಭಕ್ತಿಗಳ ಪರಿಚಯವನ್ನು ಸಾಮವೇದವನ್ನು ಅಧ್ಯಯನಮಾಡಿರುವವರಿಂದ ಮಾಡಿಕೊಳ್ಳಬೇಕು.

4. ಕ್ರತುಗಳಲ್ಲಿ ಸಶುವನ್ನು ಕಟ್ಟುವ ಕಂಬ.

5. 'ವಿಶ್ವಜಿತ್', 'ಸರ್ವಮೇಧ' ಎಂಬ ಯಾಗಗಳಿಗೆ ಸರ್ವಸ್ವವನ್ನೂ ದಕ್ಷಿಣೆಯಾಗಿ ಕೊಡಬೇಕು.

ಗಳು); ಅವು ದಕ್ಷಿಣಾಯನ, ಉತ್ತರಾಯಣ-ಎಂಬ ಎರಡು ಮಾರ್ಗಗಳಿಂದ ಹೋಗಿ ಪಡೆಯತಕ್ಕವುಗಳಾಗಿರುತ್ತವೆ, ಜ್ಞಾನಿಗಳೂ ಅಜ್ಞಾನಿಗಳೂ¹ ಆದ ಕರ್ತೃಗಳಿಗೆ (ಸಿಕ್ಕುವ) ಫಲಗಳಾಗಿರುತ್ತವೆ.²

ತಸ್ಮಾಚ್ಚ ದೇವಾ ಬಹುಧಾ ಸಂಪ್ರಸೂತಾಃ

ಸಾಧ್ಯಾ ಮನುಷ್ಯಾಃ ಪಶವೋ ವಯಾಂಸಿ |

ಪ್ರಾಣಾಪಾನೌ ವ್ರೀಹಿಯೌ ತಪಶ್ಚ

ಶ್ರದ್ಧಾ ಸತ್ಯಂ ಬ್ರಹ್ಮಚರ್ಯಂ ನಿಧಿಶ್ಚ

|| ೭ ||

೭. ಮತ್ತು ಅತನಿಂದ ದೇವತೆಗಳು ಬಹುವಾಗಿ ಹುಟ್ಟಿರುವರು. ಸಾಧ್ಯರು, ಮನುಷ್ಯರು, ಪಶುಗಳು, ಸಕ್ಷಿಗಳು, ಪ್ರಾಣಾಪಾನಗಳು, ವ್ರೀಹಿಯವಗಳು, ತಪಸ್ಸು, ಶ್ರದ್ಧೆ, ಸತ್ಯ, ಬ್ರಹ್ಮಚರ್ಯ, ಮತ್ತು ವಿಧಿ (ಇವು ಹುಟ್ಟಿರುವವು).

(ಭಾಷ್ಯ)

೭೭. ತಸ್ಮಾಚ್ಚ ಪುರುಷಾತ್ ಕರ್ಮಾಙ್ಗಭೂತಾಃ ದೇವಾಃ ಬಹುಧಾ ವಸ್ವಾದಿ ಗಣಭೇದೇನ ಸಂಪ್ರಸೂತಾಃ ಸವ್ಯಕ್ ಪ್ರಸೂತಾಃ | ಸಾಧ್ಯಾಃ ದೇವವಿಶೇಷಾಃ | ಮನುಷ್ಯಾಃ ಕರ್ಮಾಧಿಕೃತಾಃ | ಪಶವಃ ಗ್ರಾಮ್ಯಾರಣ್ಯಾಃ | ವಯಾಂಸಿ ಪಕ್ಷಿಣಃ | ಜೀವನಂ ಚ ಮನುಷ್ಯಾದೀನಾಂ ಪ್ರಾಣಾಪಾನೌ | ವ್ರೀಹಿಯೌ ಹವಿರರ್ಥೌ | ತಪಶ್ಚ ಕರ್ಮಾಙ್ಗಂ ಪುರುಷಸಂಸ್ಕಾರಲಕ್ಷಣಮ್, ಸ್ವತನ್ತ್ರಂ ಚ ಫಲಸಾಧನಮ್ | ಶ್ರದ್ಧಾ ಯತ್ಪೂರ್ವಕಃ ಸರ್ವಪುರುಷಾರ್ಥಸಾಧನಪ್ರಯೋಗಶ್ಚಿತ್ತಪ್ರಸಾದಃ, ಅಸ್ತಿತ್ವ ಬುದ್ಧಿಃ | ತಥಾ ಸತ್ಯಮ್ ಅನ್ಯತವರ್ಜನಮ್, ಯಥಾಭೂತಾರ್ಥವರ್ಜನಂ ಚ ಅಪೀಡಾಕರಮ್ | ಬ್ರಹ್ಮಚರ್ಯಂ ಮೈಥುನಾಸಮಾಚಾರಃ | ನಿಧಿಶ್ಚ ಇತಿಕರ್ತವ್ಯತಾ ||

(ಭಾಷ್ಯಾರ್ಥ)

ಮತ್ತು ಆ ಪುರುಷನಿಂದಲೇ ಕರ್ಮಕ್ಕೆ ಬೇಕಾಗಿರುವ ದೇವತೆಗಳು ಬಹುವಾಗಿ ಎಂದರೆ ವಸುಗಳು ಮುಂತಾಗಿ³ ಬೇರೆಬೇರೆಯ ಗುಂಪಾಗಿ 'ಸಂಪ್ರಸೂತಾಃ',

1. ಜ್ಞಾನಿಗಳೆಂದರೆ ಉಪಾಸಕರು; ಇವರಿಗೆ ಉತ್ತರಾಯಣಮಾರ್ಗದಿಂದ ಬ್ರಹ್ಮಲೋಕದ ಪ್ರಾಪ್ತಿ. ಅಜ್ಞಾನಿಗಳೆಂದರೆ ಕರ್ಮಿಗಳು; ದಕ್ಷಿಣಾಯನಮಾರ್ಗದಿಂದ ಚಂದ್ರ (ಪಿತ್ಯ) ಲೋಕಪ್ರಾಪ್ತಿ.

2. ಇವುಗಳೆಲ್ಲ ಆ ಪುರುಷನಿಂದಲೇ ಉಂಟಾಗುತ್ತವೆ ಎಂದು ವಾಕ್ಯಶೇಷ. ಲೌಕಿಕ ಕ್ರಿಯಾಕಾರಕಫಲಗಳೂ ಆ ಪುರುಷನಿಂದಲೇ ಆಗುತ್ತವೆಯಾದರೂ ಇಲ್ಲಿ ಪುರುಷಾರ್ಥದೃಷ್ಟಿಯಿಂದ ಶಾಸ್ತ್ರೀಯಕ್ರಿಯಾಕಾರಕಫಲಗಳನ್ನೇ ಹೇಳಿರುತ್ತದೆ.

3. ವಸುಗಳು ೮, ರುದ್ರರು ೧೧, ಮರುತ್ತುಗಳು ೭, ಆದಿತ್ಯರು ೧೨-ಹೀಗೆ ಗುಂಪಾಗಿರುವ ದೇವಗಣಗಳು.

ಜೆನ್ನಾಗಿ ಹುಟ್ಟಿರುವರು. ಸಾಧ್ಯರು, ಎಂದರೆ ಒಂದು ಬಗೆಯ ದೇವತೆಗಳು. ಮನುಷ್ಯರು ಎಂದರೆ ಕರ್ಮದಲ್ಲಿ ಅಧಿಕಾರಿಗಳಾಗಿರುವವರು.¹ ಪಶುಗಳು, ಎಂದರೆ ಊರಿನಲ್ಲಿರುವ ಮತ್ತು ಕಾಡಿನಲ್ಲಿರುವ (ಪಶುಗಳು). 'ವಯಾಂಸಿ' ಎಂದರೆ ಪಕ್ಷಿಗಳು. ಪ್ರಾಣಾಪಾನಗಳು ಎಂದರೆ ಮನುಷ್ಯರೇ ಮುಂತಾದವರ ಜೀವನವು. ವ್ರೀಹಿಯವಗಳು, ಹವಿಸ್ಸಿಗಾಗಿ ಬೇಕಾಗುವ (ಭತ್ತ, ಜವೆ-ಇವು). ತಪಸ್ಸು ಎಂದರೆ ಕರ್ಮಕ್ಕೆ ಅಂಗವಾಗಿ ಪುರುಷಸಂಸ್ಕಾರರೂಪವಾಗಿರುವದು,² ಮತ್ತು ಸ್ವತಂತ್ರವಾಗಿ ಫಲವನ್ನು ಕೊಡತಕ್ಕದ್ದು.³ ಶ್ರದ್ಧೆ ಎಂದರೆ ಯಾವದರಿಂದೊಡಗೂಡಿಯೇ ಪುರುಷಾರ್ಥಸಾಧನಗಳನ್ನೆಲ್ಲ ಮಾಡಬೇಕೋ, (ಆ) ಚಿತ್ತಪ್ರಸನ್ನತೆಯು, ಆಸ್ತಿಕೃಬುದ್ಧಿಯು. ಹಾಗೂ ಸತ್ಯವು ಎಂದರೆ ಸುಳ್ಳನ್ನು ಬಿಡುವದು, ಇದ್ದದ್ದನ್ನು ಇದ್ದಂತೆ (ಒಬ್ಬರಿಗೆ) ಸಂಕಟವಾಗದಂತೆ ನುಡಿಯುವದು. ಬ್ರಹ್ಮಚರ್ಯವು ಎಂದರೆ ಮೈಥುನವನ್ನು⁴ ನಡೆಯಿಸದೇ ಇರುವದು. ನಿಧಿ ಎಂದರೆ ಹೀಗೆ ಮಾಡಬೇಕು-(ಎಂದು ವೇದದಲ್ಲಿ ಹೇಳಿರುವದು).⁵

ಅಕ್ಷರದಿಂದ ಅಧ್ಯಾತ್ಮವ್ರಾಣಗಳ ಸೃಷ್ಟಿ

ಸಪ್ತ ಪ್ರಾಣಾಃ ಪ್ರಭವಂತಿ ತಸ್ಮಾತ್

ಸಪ್ತಾರ್ಚಿಷಃ ಸಮಿಧಃ ಸಪ್ತ ಹೋನಾಃ |

ಸಪ್ತ ಇಮೇ ಲೋಕಾ ಯೇಷು ಚರಂತಿ ಪ್ರಾಣಾ

ಗುಹಾಶಯಾ ನಿಹಿತಾಃ ಸಪ್ತ ಸಪ್ತ

|| ೮ ||

1. ಕರ್ಮಕ್ಕೆ ಮನುಷ್ಯರೇ ಅಧಿಕಾರಿಗಳು; ದೇವತೆಗಳಿಗೆ ಕರ್ಮವು ಅವಶ್ಯವಲ್ಲ. ಪಶುಗಳಿಗೆ ಅದಕ್ಕೆ ಬೇಕಾದ ಸಾಮರ್ಥ್ಯವಿಲ್ಲ. ಇಲ್ಲಿ ಮನುಷ್ಯರೆಂದರೆ ಕರ್ಮಾಧಿಕಾರಿಗಳಾದವರೇ. ಗೀ. ಭಾ. ೪-೧೧ ನೋಡಿರಿ.

2. ಕೃಚ್ಛ್ರ, ಚಾಂದ್ರಾಯಣ-ಮುಂತಾದ ತಪಸ್ಸು ಕರ್ಮಾಂಗವಾಗಿರುತ್ತದೆ.

3. ಇಂದ್ರಿಯಮನಸ್ಸುಗಳನ್ನು ಬಿಗಿಹಿಡಿಯುವ ತಪಸ್ಸು ಸ್ವತಂತ್ರವಾಗಿ ಫಲವನ್ನು ಕೊಡುತ್ತದೆ.

4. ಸ್ತ್ರೀಯರನ್ನು ನೆನಪಿಗೆ ತಂದುಕೊಳ್ಳುವದು, ಅವರ ವಿಷಯವನ್ನು ಮಾತನಾಡುವದು-ಮುಂತಾಗಿ ಎಂಟು ವಿಧವಾದ ಮೈಥುನವುಂಟೆಂದು ಶಾಸ್ತ್ರಕಾರರು ಹೇಳುವರು. ಅದು ಇಲ್ಲದಿರುವದು ಬ್ರಹ್ಮಚರ್ಯವು.

5. ಇದೆಲ್ಲವೂ ಆ ಪುರುಷನಿಂದಲೇ ಉಂಟಾಗಿರುತ್ತದೆ ಎಂದು ವಾಕ್ಯಶೇಷವು. ಈ ಪ್ರಕರಣದಲ್ಲಿ ಅನೇಕ ಕಡೆಗಳಲ್ಲಿ ಹೀಗೆ " ಹುಟ್ಟಿರುತ್ತಾರೆ" ಎಂಬ ವಾಕ್ಯವನ್ನು ಸೇರಿಸಿಕೊಳ್ಳಬೇಕಾಗುತ್ತದೆ.

೮. ಏಳು ಪ್ರಾಣಗಳು, ಏಳು ಅರ್ಚಿಗಳು, ಏಳು ಸಮಿತ್ತುಗಳು, ಏಳು ಹೋಮಗಳು, ಯಾವವುಗಳಲ್ಲಿ ಏಳೇಳಾಗಿಟ್ಟಿರುವ ಗುಹಾಶಯಗಳಾದ ಪ್ರಾಣಗಳು ಸಂಚರಿಸುತ್ತಿರುವವೋ (ಆ) ಈ ಏಳು ಲೋಕಗಳು.

(ಭಾಷ್ಯ)

೬೨. ಕಿಂಚ ಸಪ್ತ ಶೀರ್ಷಣ್ಯಾಃ ಪ್ರಾಣಾಃ ತಸ್ಮಾದೇವ ಪುರುಷಾತ್ ಪ್ರಭವಂತಿ | ತೇಷಾಂ ಚ ಸಪ್ತಾರ್ಚಿಃ ದೀಪ್ತಯಃ ಸ್ವವಿಷಯಾವದ್ಯೋತನಾನಿ¹ | ತಥಾ ಸಪ್ತ ಸಮಿಧಃ ಸಪ್ತ ವಿಷಯಾಃ | ವಿಷಯೈರ್ಹಿ ಸಮಿಧ್ಯಂತೇ ಪ್ರಾಣಾಃ | ಸಪ್ತ ಹೋಮಾಃ ತದ್ವಿಷಯವಿಜ್ಞಾನಾನಿ | “ಯದಸ್ಯ ವಿಜ್ಞಾನಂ ತಜ್ಜ್ವಹೋತಿ” (ತೈ. ನಾ. ೮೦) ಇತಿ ಶ್ರುತ್ಯನ್ತರಾತ್ | ಕಿಂಚ ಸಪ್ತ ಇಮೇ² ಲೋಕಾ ಇಂದ್ರಿಯಸ್ಥಾನಾನಿ ಯೇಷು ಚರಂತಿ ಸಂಚರಂತಿ ಪ್ರಾಣಾಃ ಇತಿ ವಿಶೇಷಣಾತ್ | “ಪ್ರಾಣಾ ಯೇಷು ಚರಂತಿ” ಇತಿ ಪ್ರಾಣಾನಾಂ ವಿಶೇಷಣಮಿದಂ ಪ್ರಾಣಾಪಾನಾದಿನಿವೃತ್ತ್ಯರ್ಥಮ್ | ಗುಣಾಯಾಂ ಶರೀರೇ ಹೃದಯೇ ವಾ ಸ್ವಾಪಕಾಲೇ ಶೇರತೇ ಇತಿ ಗುಹಾಶಯಾಃ | ನಿಹಿತಾಃ ಸ್ಥಾಪಿತಾ ಧಾತ್ರಾ ಸಪ್ತ ಸಪ್ತ ಪ್ರತಿಪ್ರಾಣಿಭೇದಮ್ ಯಾನಿ ಚ ಆತ್ಮಯಾಜಿನಾಂ ವಿದುಷಾಂ ಕರ್ಮಾಣಿ ತತ್ಸಾಧನಾನಿ ಕರ್ಮಫಲಾನಿ ಚ ಅವಿದುಷಾಂ ಚ ಕರ್ಮಾಣಿ ತತ್ಸಾಧನಾನಿ ಕರ್ಮಫಲಾನಿ ಚ ಸರ್ವಂ ಚೈತತ್ ಪರಸ್ಮಾದೇವ ಪುರುಷಾತ್ ಸರ್ವಜ್ಞಾತ್ ಪ್ರಸೂತಮ್ ಇತಿ ಪ್ರಕರಣಾರ್ಥಃ ||

(ಭಾಷ್ಯಾರ್ಥ)

ಮತ್ತು ತಲೆಯಲ್ಲಿರುವ ಏಳು ಪ್ರಾಣಗಳು,¹ ಅದೇ ಪುರುಷನಿಂದ ಉಂಟಾಗುತ್ತವೆ. ಅವುಗಳ ಏಳು ಅರ್ಚಿಗಳು ಎಂದರೆ ತಮ್ಮ ವಿಷಯಗಳನ್ನು ಬೆಳಗುವ ಬೆಳಕುಗಳು¹; ಮತ್ತು ಏಳು ಸಮಿತ್ತುಗಳು, ಎಂದರೆ ಏಳು ವಿಷಯಗಳು. ವಿಷಯಗಳಿಂದಲೇ ಅಲ್ಲವೆ, ಪ್ರಾಣಗಳು ಹತ್ತಿಕೊಂಡು ಉರಿಯುತ್ತವೆ²? ಏಳು ಹೋಮ

1. “ಸ್ವಸ್ವವಿಷಯಾವದ್ಯೋತನಾನಿ” ಎಂದು ವಾ|| ಪಾಠ.

2. “ಸಪ್ತ ಇಮೇ” ಎಂದು ಮೂಲ, “ಸಪ್ತೇಮೇ” ಎಂದು ಭಾಷ್ಯ ಅ|| ಪಾಠದಲ್ಲಿ. ಸಪ್ತೇಮೇ ಎಂದೇ ಮೂಲ ವಾ|| ಪಾಠದಲ್ಲಿ.

3. ಕಿವಿಗಳು, ಕಣ್ಣುಗಳು, ಮೂಗಿನ ಹೊಳ್ಳೆಗಳು, ನಾಲಗೆ-ಇವುಗಳಲ್ಲಿರುವ ಕರಣಗಳು. ತೈ. ಸಂ. (೫-೧-೨೦), ಕರಣಗಳು ಏಳೇ ಎಂದೇನೂ ತಾತ್ಪರ್ಯವಲ್ಲ. ಪ್ರಾಣಗಳು ಹನ್ನೊಂದು ಎಂದು ಸೂ. ಭಾ. ೨-೪-೬ ರಲ್ಲಿ ಹೇಳಿದೆ.

4. ವಿಷಯವನ್ನು ಬೆಳಗುವ ಶಕ್ತಿಗಳು; ನೋಟದ ಶಕ್ತಿ ಮುಂತಾದವು.

5. “ಸಮಿಧ್ಯಂತೇ ಏಭಿರಿತಿ ಸಮಿಧಃ” ಎಂದು ಅವಯವಾರ್ಥವೆಂದು ಭಾವ.

ಗಳು ಎಂದರೆ ಆ ವಿಷಯಗಳ ಅರಿವುಗಳು.¹ “ಈತನ ಅರಿವೆಂಬುದು ಯಾವದೋ ಅದೇ ಅವನು ಮಾಡುವ ಹೋಮವು” (ತೈ. ನಾ. ೮೦) ಎಂಬ ಬೇರೊಂದು ಶ್ರುತಿಯು ಇದಕ್ಕೆ ಪ್ರಮಾಣವು. ಮತ್ತು ಈ ಏಳು ಲೋಕಗಳು ಎಂದರೆ ಇಂದ್ರಿಯ ಸ್ಥಾನಗಳು.² ಯಾವ (ಇವು)ಗಳಲ್ಲಿ ಪ್ರಾಣಗಳು ನಡೆಯುತ್ತಿರುವವು, ಅಡ್ಡಾಡುತ್ತಿರುವವು ಎಂದು ವಿಶೇಷಣವಿರುವದರಿಂದ³ (ಲೋಕಶಬ್ದಕ್ಕೆ ಈ ಅರ್ಥವನ್ನು ಮಾಡಬೇಕು). “ಯಾವ (ಈ ಲೋಕಗಳಲ್ಲಿ) ಪ್ರಾಣಗಳು ಚರಿಸುತ್ತಿರುವವು” ಎಂದು ಪ್ರಾಣಗಳಿಗೆ ಈ ವಿಶೇಷಣವನ್ನು ಕೊಟ್ಟಿರುವುದು. (ಇವು) ಪ್ರಾಣ, ಅಪಾನ, ಮುಂತಾದವುಗಳಲ್ಲವೆಂದು ತಿಳಿಸುವದಕ್ಕೆ⁴. **ಗುಹೆಯಲ್ಲಿ** ಎಂದರೆ ಶರೀರದಲ್ಲಿ ಅಥವಾ ನಿದ್ರೆಯ ಕಾಲದಲ್ಲಿ ಹೃದಯದಲ್ಲಿ ಇರುತ್ತನೆಯಾದ್ದರಿಂದ ಇವು ಗುಹಾ ಶಯಗಳು. ಏಳೇಳಾಗಿ ಪ್ರತಿಯೊಂದು ಪ್ರಾಣವಿಶೇಷದಲ್ಲಿಯೂ ಇಡಲ್ಪಟ್ಟಿರುವ ಯಾವ (ಪ್ರಾಣಗಳು) ಸೃಷ್ಟಿಕರ್ತನಿಂದ ಇಡಲ್ಪಟ್ಟಿರುವವೋ (ಆ ಲೋಕಗಳು ಎಂದರ್ಥ).

ಅತ್ಮಯಾಜಿಗಳಾದ ಜ್ಞಾನಿಗಳ⁵ ಕರ್ಮಗಳು, ಅವುಗಳ ಸಾಧನಗಳು,⁶ (ಆ) ಕರ್ಮಗಳ ಫಲಗಳು ಇವೂ **ಅಜ್ಞಾನಿಗಳ⁷** ಕರ್ಮಗಳು, ಅವುಗಳ ಸಾಧನಗಳು, (ಆ) ಕರ್ಮಗಳ ಫಲಗಳೂ-ಇದೆಲ್ಲವೂ ಸರ್ವಜ್ಞನಾದ ಪರಮಪುರುಷನಿಂದಲೇ ಹುಟ್ಟಿರುತ್ತದೆ. ಎಂಬುದು ಪ್ರಕರಣಾರ್ಥವು.

ಸಮುದ್ರಾದಿಬಾಹ್ಯವಸ್ತುಗಳೂ ಅಕ್ಷರದಿಂದಲೇ ಆಗಿವೆ

ಅತಃ ಸಮುದ್ರಾ ಗಿರಿಯಶ್ಚ ಸರ್ವೇ

ಅಸ್ಮಾತ್ ಸ್ಯನ್ನನೀ ಸಿನ್ಧವಃ ಸರ್ವರೂಪಾಃ |

ಅತಶ್ಚ ಸರ್ವಾ ಓಷಧಯೋ ರಸಶ್ಚ

ಯೈನೈಷ ಭೂತೈಸ್ತಿಸ್ಥತೇ ಹ್ಯನ್ತರಾತ್ಮಾ

|| ೯ ||

1. ರೂಪದ ಅರಿವು, ಶಬ್ದದ ಅರಿವು-ಮುಂತಾದವು.
2. ಇಂದ್ರಿಯಗೋಲಕಗಳಾದ ಕಿವಿ ಮುಂತಾದವು.
3. “ಇತಿ ವಿಶೇಷಣಾತ್” ಎಂಬ ವಾ|| ಪಾಠವನ್ನನುಸರಿಸಿದೆ.
4. ಪ್ರಾಣ ಎಂಬ ಮಾತು ಇಂದ್ರಿಯಗಳಿಗೂ ಪ್ರಾಣಾಪಾನಾದಿಗಳಿಗೂ ಸಮಾನವಾಗಿರುತ್ತದೆ. “ಏಳು ವಿಷಯಗಳಲ್ಲಿ ಸಂಚರಿಸುತ್ತವೆ” ಎಂದು ಹೇಳಿರುವುದು ಇಂದ್ರಿಯಗಳೆಂಬ ಅರ್ಥವು ಹೊರಡುವದಕ್ಕಾಗಿ.
5. ಅತ್ಮಯಾಜಿಗಳು ಎಂದರೆ ಅತ್ಮಸಂಸ್ಕಾರಕ್ಕಾಗಿ ಕರ್ಮವನ್ನು ಮಾಡುತ್ತಿರುವವರು. ಭಾ. ೩-೩ ರ ಅವತರಣಕೆಯಲ್ಲಿ ಈ ಶಬ್ದವಿವರಣೆಯನ್ನು ನೋಡಿ.
6. “ತತ್ಸಾಧನಾನಿ” ಎಂಬ ಮಾತು ಕೆಲವು ಪುಸ್ತಕಗಳಲ್ಲಿಲ್ಲವಾದರೂ ಬೇಕು.
7. ಬರಿಯ ಕರ್ಮವನ್ನು ಮಾಡುವವರ

೯. ಈತನಿಂದಲೇ ಎಲ್ಲಾ ಸಮುದ್ರಗಳೂ ಪರ್ವತಗಳೂ (ಆಗಿರುವವು). ಈತನಿಂದ ಎಲ್ಲಾ ರೂಪದ ಸಿಂಧುಗಳೂ ಪ್ರವಹಿಸುವವು. ಮತ್ತು ಈತನಿಂದಲೇ ಎಲ್ಲಾ ಓಷಧಿಗಳೂ ರಸವೂ ಆಗಿರುವವು. ಯಾವ (ಈ ರಸ)ದಿಂದಲೇ ಅಲ್ಲವೆ, ಈ ಅಂತರಾತ್ಮವು ಭೂತಗಳೊಡನೆ ನಿಂತಿರುವುದು?

(ಭಾಷ್ಯ)

೬೮. ಅತಃ ಪುರುಷಾತ್ ಸಮುದ್ರಾಃ ಸರ್ವೇ ಕ್ಷಾರಾದ್ಯಾಃ | ಗಿರಯಶ್ಚ ಹಿಮವದಾದಯಃ ಅಸ್ಮಾದೇವ ಪುರುಷಾತ್ ಸರ್ವೇ | ಸೃಷ್ಟಂತೇ ಸ್ರವಂತಿ ಗಣ್ಣಾದ್ಯಾಃ ಸಿಂಧವಃ ನದ್ಯಃ ಸರ್ವರೂಪಾಃ ಬಹುರೂಪಾಃ | (ಅತಶ್ಚ?) ಅಸ್ಮಾದೇವ ಪುರುಷಾತ್ ಸರ್ವಾ ಓಷಧಯಃ ಪ್ರೀಹಿಯವಾದ್ಯಾಃ | ರಸಶ್ಚ ಮಧುರಾದಿಃ ಷಡ್ವಿಧಃ ಯೇನ ರಸೇನ ಭೂತೈಃ ಪಚ್ಛುಭಿಃ ಸ್ಫೂಲ್ಬೈಃ ಪರಿವೇಷ್ಟಿತಃ ತಿಷ್ಠತೇ ತಿಷ್ಠತಿ ಹಿ ಅನ್ತರಾತ್ಮಾ ಲಿಙ್ಗಂ ಸೂಕ್ಷ್ಮಂ ಶರೀರವ್ | ತದ್ ಹಿ ಅನ್ತರಾಲೇ ಶರೀರಸ್ಯ ಆತ್ಮನಶ್ಚ ಆತ್ಮವದ್ ವರ್ತತೇ ಇತಿ ಅನ್ತರಾತ್ಮಾ ||

(ಭಾಷ್ಯಾರ್ಥ)

ಈ ಪುರುಷನಿಂದಲೇ ಉಪ್ಪಿನಸಮುದ್ರವೇ ಮುಂತಾದ¹ ಎಲ್ಲಾ ಸಮುದ್ರಗಳೂ ಹಿಮವತ್ಪರ್ವತವೇ ಮುಂತಾದ² ಎಲ್ಲಾ ಪರ್ವತಗಳೂ ಇದೇ ಪುರುಷನಿಂದಲೇ ಗಂಗೆಯೇ ಮುಂತಾದ ಎಲ್ಲಾರೂಪದ ಬಹುರೂಪವಾಗಿರುವ³ ಸಿಂಧುಗಳೂ ಎಂದರೆ ನದಿಗಳೂ ಪ್ರವಹಿಸುವವು. ಹರಿದು ಬರುತ್ತಿರುವವು. ಇದೇ ಪುರುಷನಿಂದ ಬತ್ತ, ಜನೇ, ಗೋಧಿ ಮುಂತಾದ ಎಲ್ಲಾ ಸಸ್ಯಗಳೂ (ಹುಟ್ಟುತ್ತವೆ). ಸಿಹಿ ಮುಂತಾದ ಆರು ಬಗೆಯ⁴ ರಸವೂ (ಆಗುವದು). ಯಾವ (ಈ) ರಸದಿಂದ

1. ಉಪ್ಪಿನ ಸಮುದ್ರ, ಕಬ್ಬಿನರಸದ ಸಮುದ್ರ, ಸುರಿಯ ಸಮುದ್ರ, ತುಪ್ಪದ ಸಮುದ್ರ, ಮೊಸರಿನ ಸಮುದ್ರ, ಹಾಲಿನ ಸಮುದ್ರ, ಶುದ್ಧೋದಕದ ಸಮುದ್ರ-ಎಂದು ಏಳು ಸಮುದ್ರಗಳನ್ನು ಪೌರಾಣಿಕರು ವರ್ಣಿಸುತ್ತಾರೆ.

2. ಹಿಮವತ್ಪರ್ವತ, ಮಲಯ- ಮುಂತಾದ ಕುಲಾಚಲಗಳೂ ಮತ್ತು ಸಣ್ಣ ಬೆಟ್ಟ ಗುಡ್ಡಗಳೂ.

3. ಸಣ್ಣದೊಡ್ಡ, ಬೇರೆಬೇರೆಯ ಕಡೆಗೆ ಹರಿಯುವ.

4. ಸಿಹಿ, ಕಹಿ, ಕಾರ, ಉಪ್ಪು, ಹುಳಿ, ಒಗರು- ಎಂಬ ಸವಿಗಳು

ಐದು ಸ್ಥೂಲಭೂತಗಳಿಂದ¹ ಸುತ್ತಲ್ಪಟ್ಟಿರುವ ಅಂತರಾತ್ಮನು ಎಂದರೆ ಲಿಂಗವು ಸೂಕ್ಷ್ಮಶರೀರವು ಇದ್ದುಕೊಂಡಿರುವದು ; ಅದು ಶರೀರಕ್ಕೂ ಆತ್ಮನಿಗೂ ನಡುವೆ ಆತ್ಮನಂತೆ ಇರುವದಲ್ಲದೆ, ಆ ಕಾರಣದಿಂದ (ಅದಕ್ಕೆ) ಅಂತರಾತ್ಮನೆಂದು ಹೆಸರು².

ಉಪಸಂಹಾರ : ಎಲ್ಲವೂ ಪುರುಷನೇ

(ಭಾಷ್ಯ)

೬೯. ಏವಂ ಪುರುಷಾತ್ ಸರ್ವಮಿದಂ ಸಂಪ್ರಸೂತಮ್ | ಅತಃ “ವಾಚಾ ರವ್ಯುಣಂ ವಿಕಾರೋ ನಾನುಧೇಯಮ್” (ಭಾ. ೬-೧-೪) ಅನ್ಯತಮ್, ಪುರುಷ ಇತ್ಯೇವ ಸತ್ಯಮ್ | ಅತಃ —

(ಭಾಷ್ಯಾರ್ಥ)

ಹೀಗೆ ಪುರುಷನಿಂದ ಇದೆಲ್ಲವೂ ಹುಟ್ಟಿರುತ್ತದೆ. ಆದ್ದರಿಂದ “ವಿಕಾರವೆಂಬುದು ಮಾತಿನಿಂದಾಗಿರುವ ಹೆಸರೇ” (ಭಾ. ೬-೧-೪) ಹುಸಿಯಾದದ್ದು³ ಪುರುಷನೆಂಬುದೇ ಸತ್ಯವು. ಆದ್ದರಿಂದ—

ಪುರುಷ ಏನೇದಂ ನಿಶ್ಚಂ ಕರ್ಮ

ತಪೋ ಬ್ರಹ್ಮ ಪರಾನ್ಯತಮ್ |

ಏತದ್ ಯೋ ನೇದ ನಿಹಿತಂ ಗುಹಾಯಾಂ

ಸೋಽವಿದ್ಯಾಗ್ರಂಥಿಂ ವಿಕಿರತೀಹ ಸೋಮ್ಯ

|| ೧೦ ||

೧೦. ಕರ್ಮ, ತಪಸ್ಸು—ಇದೆಲ್ಲವೂ ಪುರುಷನೇ, ಹೆಚ್ಚಿನ ಅಮೃತ ವಾದ ಬ್ರಹ್ಮವೇ. ಸೋಮ್ಯನೇ, ಗುಹೆಯಲ್ಲಿ ಇಡಲ್ಪಟ್ಟಿರುವ ಇದನ್ನು ಯಾವನು ಅರಿತುಕೊಳ್ಳುವನೋ ಅವನು ಅವಿದ್ಯಾಗ್ರಂಥಿಯನ್ನು ಇಲ್ಲಿಯೇ ಕಳಚಿಕೊಳ್ಳುತ್ತಾನೆ.

1. ಸ್ಥೂಲಭೂತಗಳಲ್ಲಿ ಎಲ್ಲಾ ಭೂತಗಳೂ ಬೆರೆತಿರುವವು. ಸೃಷ್ಟಿಯಲ್ಲಿ ಆಪ್ತು, ತೇಜಸ್ಸು, ವಾಯು, ಆಕಾಶ-ಇದೆಲ್ಲ ಸೇರಿದ್ದರೂ ಸೃಷ್ಟಿಯ ಭಾಗವು ಹೆಚ್ಚಾಗಿರುವದು. ಇದರಂತೆ ಆಪ್ತು ಮುಂತಾದವನ್ನು ತಿಳಿಯಬೇಕು. ಆಹಾರದ ಸ್ಥೂಲಭಾಗವು ಸ್ಥೂಲ ಶರೀರಕ್ಕೂ ಸೂಕ್ಷ್ಮಭಾಗವು ಲಿಂಗಶರೀರಕ್ಕೂ ಸೇರುವವು. (ಭಾ. ೬-೫-೧). ಆದ್ದರಿಂದ ರಸದಿಂದಲೇ ಲಿಂಗಶರೀರವು ನಿಂತಿರುವದು ಎಂದು ಹೇಳಿದೆ.

2. ಸ್ಥೂಲಶರೀರ, ಸೂಕ್ಷ್ಮಶರೀರ, ಆತ್ಮ-ಇವುಗಳಲ್ಲಿ ಕ್ರಮಕ್ರಮವಾಗಿ ಆತ್ಮಬುದ್ಧಿಯುಂಟಾಗುತ್ತಾ ಹೋಗುತ್ತಿರುವದು.

3. ಭಾಷ್ಯಭಾಗ ೫೭ ರಲ್ಲಿರುವ ಈ ಶ್ರುತಿಯನ್ನೂ ಅದರ ಟಿಪ್ಪಣಿಯನ್ನೂ ನೋಡಿರಿ.

(ಭಾಷ್ಯ)

೭೦. ಪುರುಷ ಏವೇದಂ ವಿಶ್ವಂ ಸರ್ವಮ್ | ನ ವಿಶ್ವಂ ನಾಮ ಪುರುಷಾತ್ ಅನ್ಯತ್ ಕಿಂಚಿತ್ ಅಸ್ತಿ | ಅತಃ ಯದುಕ್ತಂ ತದೇತದಭಿಹಿತಮ್ | “ಕಸ್ಮಿನ್ನು ಭಗವೋ ವಿಜ್ಞಾತೇ ಸರ್ವಮಿದಂ ವಿಜ್ಞಾತಂ ಭವತಿ” (೧-೧-೩) ಇತಿ | ಏತಸ್ಮಿನ್ ಹಿ ಪರಸ್ಮಿನ್ ಆತ್ಮನಿ ಸರ್ವಕಾರಣೇ ಪುರುಷೇ ವಿಜ್ಞಾತೇ ಪುರುಷ ಏವೇದಂ ವಿಶ್ವಂ ನಾನ್ಯದಸ್ತಿ ಇತಿ ವಿಜ್ಞಾತಂ ಭವತೀತಿ | ಕಿಂ ಪುನರಿದಂ ವಿಶ್ವಮಿತಿ? ಉಚ್ಯತೇ | ಕರ್ಮ ಅಗ್ನಿಹೋತ್ರಾದಿಲಕ್ಷಣಮ್ | ತಪಃ ಜ್ಞಾನಂ ತತ್ತ್ವಂ ಫಲಮ್ ಅನ್ಯತ್ | ಏತಾವದ್ ಹಿ ಇದಂ ಸರ್ವಮ್ | ತಚ್ಚ ಏತದ್ ಬ್ರಹ್ಮಣಃ ಕಾರ್ಯಮ್ | ತಸ್ಮಾತ್ ಸರ್ವಂ ಬ್ರಹ್ಮ ಪರಾಮೃತಮ್ ಪರಮ್ ಅಮೃತಮ್ ಅಹಮೇವ ಇತಿ ಯೋ ವೇದ ನಿಹಿತಂ ಸ್ಥಿತಂ ಗುಹಾಯಾಂ ಹೃದಿ ಸರ್ವಪ್ರಾಣಿನಾಮ್ ಸ ಏವಂ ವಿಜ್ಞಾನಾತ್ ಅವಿದ್ಯಾಗ್ರಂಥಿಂ ಗ್ರಂಥಿಮಿವ ದೃಢೀಭೂತಾಮ್ ಅವಿದ್ಯಾವಾಸನಾಮ್ ವಿಕಿರತಿ ವಿಸ್ತೃಪತಿ ನಾಶಯತಿ ಇಹ ಜೀವನ್ನೇವ ನ ಮೃತಃ ಸನ್ ಹೇ ಸೋಮ್ಯ ಪ್ರಿಯದರ್ಶನ ||

(ಭಾಷ್ಯಾರ್ಥ)

“ವಿಶ್ವಂ” ಇದೆಲ್ಲವೂ ಪುರುಷನೇ; ಪುರುಷನಿಗಿಂತ ಬೇರೆಯಾಗಿ ‘ವಿಶ್ವ’ ವೆಂಬುದು ಯಾವದೂ ಇರುವದಿಲ್ಲ. ಆದ್ದರಿಂದ “ಪೂಜ್ಯರೆ, ಯಾವದನ್ನು ಅರಿತು ಕೊಂಡರೆ ಇದೆಲ್ಲವನ್ನೂ ಅರಿಕೊಂಡಂತಾಗುವದು?” (೧-೧-೩) ಎಂದು (ಹಿಂದೆ) ಕೇಳಿತ್ತಷ್ಟೆ, ಅಗೋ ಅದನ್ನು ಹೇಳಿದಂತಾಯಿತು. ಏಕೆಂದರೆ ಈ ಎಲ್ಲಕ್ಕೂ ಕಾರಣ ನಾದ ಪರಮಾತ್ಮನನ್ನು ಅರಿತುಕೊಂಡರೆ, ಈ ವಿಶ್ವವು ಪುರುಷನೇ ಮತ್ತೇನೂ ಇಲ್ಲ ಎಂದು ಅರಿತುಕೊಂಡಂತೆ ಆಗುತ್ತದೆ. ಈ ವಿಶ್ವವು ಎಂದರೆ ಯಾವದು? ಎಂದರೆ (ಮಂತ್ರವು) ಹೇಳುತ್ತಿದೆ: ಕರ್ಮ ಎಂದರೆ ಅಗ್ನಿಹೋತ್ರವೇ ಮುಂತಾದ ರೂಪದ (ಕರ್ಮವು ಒಂದು); ತಪಸ್ಸು ಎಂದರೆ ಅದರಿಂದಾಗುವ ಫಲವಾದ ಜ್ಞಾನವೆಂಬುದು ಇನ್ನೊಂದು ಇಷ್ಟೇ ಅಲ್ಲವೆ, ಈ ಎಲ್ಲ (ವೆಂಬುದು)? ಆ ಇದು ಬ್ರಹ್ಮದ ಕಾರ್ಯವು. ಆದ್ದರಿಂದ ಎಲ್ಲವೂ ಪರಾಮೃತವಾದ ಎಂದರೆ ಹೆಚ್ಚಿನ ಅಮೃತವಾದ¹ ಬ್ರಹ್ಮವು.²

1. ಬ್ರಹ್ಮವು ಮುಖ್ಯಾರ್ಥದಲ್ಲಿ ಅಮೃತವು ಕರ್ಮದ ಫಲವಾದ ಸ್ವರ್ಗ ಮುಂತಾದವು ಗೌಣಾರ್ಥದಲ್ಲಿ ಅಮೃತ.

2. ಬ್ರಹ್ಮದ ಕಾರ್ಯವಾದ್ದರಿಂದ ಬ್ರಹ್ಮಕ್ಕಿಂತ ಬೇರೆಯಿಲ್ಲ.

ಯಾವನು (ಇದು) ಗುಹೆಯಲ್ಲಿ ಎಂದರೆ ಸರ್ವಪ್ರಾಣಿಗಳ ಹೃದಯದಲ್ಲಿ¹ ಇಡಲ್ಪಟ್ಟಿರುವದೆಂದು ಇರುವದೆಂದು, ನಾನೇ, ಎಂದು ಅರಿತುಕೊಳ್ಳುವನೋ ಅವನು ಎಲೈ ಸೋಮ್ಯನೇ, ಪ್ರೀತಿಪಾತ್ರನೇ, ಹೀಗೆಯೇ ಅರಿತುಕೊಂಡದ್ದರಿಂದ ಅವಿದ್ಯಾಗ್ರಂಥಿಯನ್ನು ಎಂದರೆ ಗಂಟಿನಂತೆ ಬಿಗಿಯಾಗಿರುವ ಅವಿದ್ಯಾವಾಸನೆಯನ್ನು² ಇಲ್ಲಿ ಎಂದರೆ ಬದುಕಿರುವಾಗಲೇ, ಸತ್ತಮೇಲಲ್ಲ³, ಕಳಚಿಕೊಳ್ಳುತ್ತಾನೆ, ಬಿಟ್ಟುಕೊಳ್ಳುತ್ತಾನೆ, ನಾಶಪಡಿಸಿಕೊಳ್ಳುತ್ತಾನೆ ಎಂದರ್ಥ.



ಎರಡನೆಯ ಮುಂಡಕ—ಎರಡನೆಯ ಖಂಡ

ಅಕ್ಷರವನ್ನು ಅರಿತುಕೊಳ್ಳುವ ಬಗೆ.

(ಭಾಷ್ಯ)

೭೧. ಅರೂಪಂ ಸತ್, ಅಕ್ಷರಂ ಕೇನ ಪ್ರಕಾರೇಣ ವಿಜ್ಞೇಯಮಿತಿ ? ಉಚ್ಯತೇ—

(ಭಾಷ್ಯಾರ್ಥ)

ಅಕ್ಷರವು (ಯಾವ) ರೂಪವೂ ಇಲ್ಲದ್ದಾಗಿರುವದರಿಂದ ಯಾವ ಪ್ರಕಾರದಿಂದ (ಅದನ್ನು) ಅರಿತುಕೊಳ್ಳಬೇಕು ? ಎಂದರೆ (ಇಲ್ಲಿ) ಹೇಳಲಾಗುತ್ತದೆ:—

ಅವಿಃ ಸನ್ನಿಹಿತಂ ಗುಹಾಚರಂ ನಾಮ

ಮಹತ್ವದಮತ್ತೈತತ್ ಸಮರ್ಪಿತಮ್ ।

ಏಜತ್ ಪ್ರಾಣನ್ನಿಮಿಷಚ್ಚ ಯದೇತಜ್ಞಾನಥ ಸದ

ಸದ್ವರೇಣ್ಯಂ ಪರಂ ವಿಜ್ಞಾನಾದ್ಯದ್ವರಿಸ್ಯಂ ಪ್ರಜಾನಾಮ್⁴ ॥ ೧ ॥

1. ಬುದ್ಧಿಗೆ ಸಾಕ್ಷಿಯಾಗಿ. ತೈ. ಭಾ. ಭಾ. ೧೦೮ ನ್ನು ನೋಡಿರಿ.

2. ಅನಾದಿಯಾಗಿ ದೇಹಪ್ರಾಣಮನೋಬುದ್ಧಿಗಳೇ ನಾವೆಂಬ ತಪ್ಪುತಿಳಿವಳಿಕೆಯ ವಾಸನೆಯು ಜೀವರ ಮನಸ್ಸಿನಲ್ಲಿ ಬಲವಾಗಿ ಗಂಟುಕಟ್ಟಿಕೊಂಡು ಬಿಟ್ಟಿರುತ್ತದೆ.

3. ವಿದೇಹಮುಕ್ತಿಯೇ ಮುಖ್ಯ ಎಂಬವರ ಪಕ್ಷವನ್ನು ಇಲ್ಲಿ ಖಂಡಿಸಿದೆ. ಮುಂದೆ ೩-೨-೯ ರ ಭಾಷ್ಯವನ್ನೂ ಕ. ಭಾ. ಭಾ ೧೩೧, ೧೭೮, ಬೃ. ಭಾ. ೪-೪-೬ 'ಬ್ರಹ್ಮಾಪ್ಯೇತಿ' ಎಂಬುದರ ವ್ಯಾಖ್ಯಾನವನ್ನೂ ನೋಡಿ.

4. ಅ. ವೇ. ೧೦-೪-೮ ರಲ್ಲಿರುವ ಮಂತ್ರವನ್ನು ಹೋಲಿಸಿರಿ.

೧. ಸ್ಪಷ್ಟವಾಗಿ ಸಮೀಪದಲ್ಲಿದ್ದುಕೊಂಡು ಗುಹಾಚರ ಎನ್ನಿಸಿ ಕೊಂಡಿರುವುದು. ದೊಡ್ಡ ಪದವಾದ ಇದರಲ್ಲಿ ಅಲುಗಾಡುವ, ಉಸಿರಾಡುವ, ಕಣ್ಣುಮಿಟಕಿಸುವ ಇದು ಸಮರ್ಪಿತವಾಗಿರುತ್ತದೆ. ಯಾವ ಇದನ್ನು ಸದಸತ್ತೆಂದೂ, ವರೇಣ್ಯವೆಂದೂ ಪ್ರಜೆಗಳ ವಿಜ್ಞಾನಕ್ಕಿಂತ ಬೇರೆ (ಇರುವದೆಂದೂ) ವರಿಷ್ಠವಾದದ್ದೆಂದೂ ತಿಳಿಯಿರಿ.

(ಭಾಷ್ಯ)

೭೨. ಆವಿಃ ಪ್ರಕಾಶಂ ಸನ್ನಿಹಿತಂ ವಾಗಾದ್ಯುಪಾಧಿಭಿಃ “ಜ್ವಲತಿ ಭ್ರಾಜತಿ” (?) ಇತಿ ಶ್ರುತ್ಯನ್ತರಾತ್ ಶಬ್ದಾದೀನ್ ಉಪಲಭಮಾನವತ್ ಅವಭಾಸತೇ | ದರ್ಶನಶ್ರವಣಮನನವಿಜ್ಞಾನಾದ್ಯುಪಾಧಿಧರ್ಮೈಃ ಆವಿ ಭೂತಂ ಸತ್ ಲಕ್ಷ್ಯತೇ ಹೃದಿ ಸರ್ವಪ್ರಾಣಿನಾಮ್ | ಯದೇತತ್ ಆವಿಬ್ರಹ್ಮ¹ ಸನ್ನಿಹಿತಂ ಸಮ್ಯಕ್ ಸ್ಥಿತಂ ಹೃದಿ ತದ್ ಗುಹಾಚರಂ ನಾನು ಗುಹಾಯಾಂ ಚರತಿ ಇತಿ ದರ್ಶನಶ್ರವಣಾದಿ ಪ್ರಕಾರೈಃ ಗುಹಾಚರಮ್ ಇತಿ ಪ್ರಖ್ಯಾತಮ್ | ಮಹತ್ ಸರ್ವಮಹತ್ತ್ವಾತ್ ಪದಂ ಪದ್ಯತೇ ಸರ್ವೇಣ ಇತಿ | ಸರ್ವಪದಾರ್ಥಾಸ್ಪದತ್ವಾತ್ | ಕಥಂ ತತ್ ‘ಮಹತ್ಪದಮ್’ ಇತಿ? ಉಚ್ಯತೇ ಯತಃ ಅತ್ರ ಅಸ್ತಿ ಬ್ರಹ್ಮಣಿ ಏತತ್ ಸರ್ವಂ ಸಮರ್ಪಿತಂ ಸಂಪ್ರವೇಶಿತಮ್² ರಥನಾಭಾವಿವ ಅರಾಃ | ಏಜತ್ ಚಲತ್ ಪಕ್ಷ್ಯಾದಿ | ಪ್ರಾಣತ್ ಪ್ರಾಣಿತಿ ಇತಿ | ಪ್ರಾಣಾಪಾನಾದಿಮತ್ ಮನುಷ್ಯಪಶ್ಚಾದಿ | ನಿಮಿಷಚ್ಚ ಯನ್ನಿ ಮೇಷಾದಿ ಕ್ರಿಯಾವತ್ | ಯಚ್ಚ ಅನಿಮಿಷತ್ | ಚ ಶಬ್ದಾತ್ | ಸಮಸ್ತಮೇತದ್ ಅತ್ರೈವ ಬ್ರಹ್ಮಣಿ ಸಮರ್ಪಿತಮ್ |

(ಭಾಷ್ಯಾರ್ಥ)

ಸ್ಪಷ್ಟವಾಗಿ ಎಂದರೆ ಬೆಳಗಿ ತೋರುತ್ತಾ ಸನ್ನಿಹಿತವಾಗಿ ವಾಕ್ಯ ಮುಂತಾದ ಉಪಾಧಿಗಳಿಂದ “ಉರಿಯುತ್ತದೆ, ಹೊಳೆಯುತ್ತದೆ” (?) ಎಂಬ ಬೇರೊಂದು ಶ್ರುತಿ ಯಲ್ಲಿರುವಂತೆ ಶಬ್ದಾದಿಗಳನ್ನು ಅರಿಯುತ್ತಿರುವಂತೆ ತೋರುತ್ತದೆ.³ ನೋಡುವುದು, ಕೇಳುವುದು, ಯೋಚಿಸುವುದು, ಅರಿತುಕೊಳ್ಳುವುದು-ಮುಂತಾದ ಉಪಾಧಿಗಳ ಧರ್ಮ

1. ಶ್ರುತಿಯಲ್ಲಿರುವ “ಆವಿಃ” ಎಂಬುದರ ಅನುವಾದವಿದು; ಆದ್ದರಿಂದ “ಅವಿಭೂತಮ್” ಎಂಬ ಕಾ|| ವಾ|| ಪಾಠವು ಅನವಶ್ಯಕ.

2. ಇದು ವಾ|| ಪಾಠ; ಮಿಕ್ಕ ಪುಸ್ತಕಗಳಲ್ಲಿ ಪ್ರವೇಶಿತಮ್ ಎಂದಿಷ್ಟೇ ಇದೆ.

3. ನಿಜವಾಗಿ ಅರಿಯುವದೆಂಬ ವಿಶೇಷಧರ್ಮವು ಅದರಲ್ಲಿಲ್ಲ. ಗೀ. ಭಾ. ೧೩-೧೪.

ದಿಂದ ಚೆನ್ನಾಗಿ ತೋರಿಕೊಂಡು¹ ಎಲ್ಲಾ ಪ್ರಾಣಿಗಳ ಹೃದಯದಲ್ಲಿಯೂ ಕಂಡು ಬರುತ್ತಿರುವುದು. ಯಾವ ಈ ಸ್ವಷ್ಟವಾಗಿರುವ ಬ್ರಹ್ಮವು ಸಮೀಪದಲ್ಲಿದ್ದುಕೊಂಡಿರುವದೋ ಅದು ಗುಹಾಚರವೆನಿಸುವದು; ಗುಹೆಯಲ್ಲಿ² ನೋಡುವದು, ಕೇಳುವದು ಮುಂತಾದ ಪ್ರಕಾರಗಳಿಂದ ಸಂಚರಿಸುತ್ತಿದೆಯಾದ್ದರಿಂದ 'ಗುಹಾಚರ' ಎಂದು ಪ್ರಸಿದ್ಧವಾಗಿರುವದು. (ಅದು) ಎಲ್ಲಕ್ಕೂ ಹೆಚ್ಚಿನದಾದ್ದರಿಂದ ದೊಡ್ಡದು, ಎಲ್ಲರಿಂದಲೂ 'ಪದ್ಯತೇ'³ ಪಡೆಯಲ್ಪಡುತ್ತದೆಯಾದ್ದರಿಂದ ಪದವು; ಏಕೆಂದರೆ (ಅದು) ಎಲ್ಲಾ ಪದಗಳಿಗೂ ಅರ್ಥಗಳಿಗೂ⁴ ಆಧಾರವಾಗಿರುತ್ತದೆ. ಅದು ದೊಡ್ಡಪದವೆಂಬುದು ಹೇಗೆ? ಎಂದರೆ (ಶ್ರುತಿ) ಹೇಳುತ್ತದೆ: ಏಕೆಂದರೆ ಇದರಲ್ಲಿ ಎಂದರೆ ಈ ಬ್ರಹ್ಮದಲ್ಲಿ ಇದಲ್ಲವೂ ಸಮರ್ಪಿತವಾಗಿರುತ್ತದೆ. ಎಂದರೆ ಗಾಡಿಯ ಚಕ್ರದ ಗುಂಬದಲ್ಲಿ ಹಾರಕೋಲುಗಳು (ಸೇರಿಸಲ್ಪಟ್ಟಿರುವಂತೆ)⁵ ಸೇರಿಸಲ್ಪಟ್ಟಿರುತ್ತದೆ. (ಎಲ್ಲವೂ ಎಂದರೆ) ಅಲುಗಾಡುವದು, ಓಡಾಡುವ ಹಕ್ಕಿ ಮುಂತಾದದ್ದು; ಉಸಿರಾಡುವದು, ಪ್ರಾಣಾಪಾನಗಳೇ ಮುಂತಾದದ್ದಿರುವ ಮನುಷ್ಯ, ಪಶು ಮುಂತಾದದ್ದು; ಕಣ್ಣುಮಿಟುಕಿಸುವದು ಕಣ್ಣುಮಿಟುಕಿಸುವದೇ ಮುಂತಾದ ವ್ಯಾಪಾರವುಳ್ಳದ್ದು"; "ನಿಮಿಷಚ್ಛ" ಎಂಬಲ್ಲಿ ಚ (ಕೂಡ) ಎಂಬ ಶಬ್ದವಿರುವದರಿಂದ ಕಣ್ಣಾಡಿಸದೆ ಇರುವದು ಕೂಡ⁷ ಇವೆಲ್ಲವೂ ಇದೇ ಬ್ರಹ್ಮದಲ್ಲಿ ಸೇರಿಸಿಕೊಂಡಿರುತ್ತದೆ.

(ಭಾಷ್ಯ)

೨೩. ಏತತ್ ಯದಾಸ್ವದಂ ಸರ್ವಂ ಜಾನಥ ಹೇ ಶಿಷ್ಯಾಃ ಅವಗಚ್ಛತ ತ ದಾ ತ್ಮ ಭೂ ತಂ ಭವತಾಂ ಸದಸತ್ಸ್ವರೂಪಮ್ ಸದಸತೋಃ ಮೂರ್ತಾ

1. ಈ ಉಪಾಧಿವ್ಯಾಪಾರಗಳುಳ್ಳವನೇ ಆತ್ಮನೆಂದು ಸ್ವಷ್ಟವಾಗಿ ತಿಳಿಯಬರುತ್ತದೆ. ಗೀ. ಭಾ. ೧೫.೧೦. ಆಯಾ ಕರ್ಮಗಳಿಂದ ಬರುವ ಕರ್ಮನಾಮಗಳಾದ ದ್ರಷ್ಟಾ ಮುಂತಾದ ಹೆಸರುಗಳನ್ನು ಬಿಟ್ಟರೆ ಅವುಗಳೆಲ್ಲವನ್ನೂ ತನ್ನ ಚೈತನ್ಯದಿಂದ ವ್ಯಾಪಿಸಿಕೊಂಡಿರುವ ಆತ್ಮನೆಂದು ತಿಳಿದುಕೊಳ್ಳಬೇಕು-ಎಂದಭಿಪ್ರಾಯ. ಬೃ. ಭಾ. ೧-೪-೨.

2. ಹೃದಯದಲ್ಲಿ.

3. ಮುಂಡಾಕೃ. ೨ ರ ಭಾಷ್ಯದಲ್ಲಿ 'ಪಾದ' ಶಬ್ದದ ನಿರ್ವಚನವನ್ನು ನೋಡಿರಿ.

4. ಪದರೂಪವಾಗಿಯೂ ಅರ್ಥರೂಪವಾಗಿಯೂ ತೋರುವದೆಲ್ಲವೂ ಈ ಪರಮಾತ್ಮವಸ್ತುವಿನಲ್ಲಿಯೇ ಆರೋಪಿತವಾಗಿರುವದರಿಂದ ಇದು 'ಪದವು' ಆಧಾರವು ಎನಿಸಿಕೊಂಡಿದೆ. ಮುಂ. ೨ ರ ಭಾಷ್ಯವನ್ನು ನೋಡಿರಿ.

5. ಪ್ರ. ೬-೬.

6. ಜಂಗಮವಾದದ್ದು.

7. ಸ್ಥಾವರವಾದದ್ದು, ಜಡವಾದದ್ದು ಸಹ. ಜಡಜಡವಸ್ತುಗಳೆಲ್ಲವೂ ಬ್ರಹ್ಮದಲ್ಲಿಯೇ ಆರೋಪಿತವಾಗಿರುತ್ತವೆ. ಎಲ್ಲಕ್ಕೂ ಬ್ರಹ್ಮವೇ ಆಧಾರವು.

ಮೂರ್ತಿಯೋಃ ಸ್ಥೂಲಸೂಕ್ಷ್ಮಯೋಃ ತದ್ವ್ಯತಿರೇಕೇಣ ಅಭಾವಾತ್ | ವರೇಣ್ಯಂ
ವರಣೇಯಮ್ | ತದೇವ ಹಿ ಸರ್ವಸ್ಯ ನಿತ್ಯತ್ವಾತ್ ಪ್ರಾರ್ಥನೀಯಮ್ | ಪರಂ
ವ್ಯತಿರಿಕ್ತಂ ವಿಜ್ಞಾನಾತ್ 'ಪ್ರಜಾನಾಮ್' ಇತಿ ವ್ಯವಹಿತೇನ ಸಂಬಂಧಃ | ಯತ್
ಲೌಕಿಕವಿಜ್ಞಾನಾಗೋಚರಮ್ ಇತ್ಯರ್ಥಃ | ಯತ್ ವರಿಷ್ಠಂ ವರತಮಂ ಸರ್ವ
ಪದಾರ್ಥೇಷು ವರೇಷು | ತದ್ ಹಿ ಏಕಂ ಬ್ರಹ್ಮ ಅತಿಶಯೇನ ವರಂ ಸರ್ವದೋಷ
ರಹಿತತ್ವಾತ್ ||

(ಭಾಷ್ಯಾರ್ಥ)

ಇದನ್ನು, ಯಾವದು ಎಲ್ಲಕ್ಕೂ ಆಧಾರವಾಗಿರುತ್ತದೆಯೋ ಎಲೈ ಶಿಷ್ಯರಿರ,
ನಿಮ್ಮಗಳ ಆತ್ಮವಾಗಿರುವ ಈ (ಬ್ರಹ್ಮವನ್ನು) ಸದಸತ್ತುಗಳ ಸ್ವರೂಪವಾಗಿರುವದಂದು
ಅರಿತುಕೊಳ್ಳಿರಿ, ನಿಶ್ಚಯಿಸಿಕೊಳ್ಳಿರಿ. ಏಕೆಂದರೆ ಸತ್ತು, ಅಸತ್ತು, ಎಂದರೆ ಮೂರ್ತಾ
ಮೂರ್ತಗಳ ; (ಅವುಗಳು) ಸ್ಥೂಲವಾಗಿರಲಿ ಸೂಕ್ಷ್ಮವಾಗಿರಲಿ, ಅದನ್ನು ಬಿಟ್ಟು ಬೇರೆ
ಇರುವದಿಲ್ಲ. (ಇದು)ವರೇಣ್ಯವು, ಬಯಸತಕ್ಕದ್ದು; ನಿತ್ಯವಾಗಿರುವದರಿಂದ ಇದೊಂದೇ
ಪ್ರತಿಯೊಬ್ಬನೂ ಬಯಸತಕ್ಕದ್ದಾಗಿರುತ್ತದೆ. (ಇದು) ವಿಜ್ಞಾನಕ್ಕಿಂತ ಪರವು, ಬೇರೆ
ಯಾಗಿರುವದು ; ('ವಿಜ್ಞಾನಾತ್' ಎಂಬ ಮಾತನ್ನು) 'ಪ್ರಜಾನಾಮ್' (ಪ್ರಜೆಗಳ)
ಎಂಬ ದೂರ ಇರುವ ಮಾತಿನೊಡನೆ ಸಂಬಂಧಮಾಡಿಕೊಳ್ಳಬೇಕು. ಇದು ಲೋಕದ
ಜನರ' ಅರಿವಿಗೆ ವಿಷಯವಲ್ಲ ಎಂದರ್ಥ. ಇದು ವರಿಷ್ಠವಾದದ್ದು, ಉತ್ತಮವಾದ
ಪದಾರ್ಥಗಳೆಲ್ಲಕ್ಕಿಂತಲೂ ಹೆಚ್ಚು ಉತ್ತಮವಾದದ್ದು ; ಈ ಬ್ರಹ್ಮವೊಂದೇ ಅತಿಶಯ
ವಾಗಿ ಉತ್ತಮವಾಗಿರುವದು, ಏಕೆಂದರೆ ಇದರಲ್ಲಿ ಯಾವ ದೋಷಗಳೂ ಇರುವದಿಲ್ಲ.
(ಹೀಗೆಂದು ಬ್ರಹ್ಮವನ್ನು ತಿಳಿದುಕೊಳ್ಳಿರಿ)

ಯದರ್ಚಿನಮದ್ ಯದಣುಭ್ಯೋಽಣು ಚ

ಯಸ್ಮಿಂಲ್ಲೋಕಾ ನಿಹಿತಾ ಲೋಕಿನಶ್ಚ |

ತದೇತದಕ್ಷರಂ ಬ್ರಹ್ಮ

ಸ ಪ್ರಾಣಸ್ತದು ವಾಙ್ಮನಃ |

ತದೇತತ್ ಸತ್ಯಂ ತದಮೃತಂ

ತದ್ವೇದಧನ್ಯಂ ಸೋಮ್ಯು ವಿದ್ಧಿ

|| ೨ ||

1. ಅದ್ದರಿಂದಲೇ ಮೂರ್ತಾಮೂರ್ತಗಳನ್ನು ಅಲ್ಲಗಳೆದು ಅದರ ಸಜವಾದ ಸ್ವರೂಪ
ವನ್ನು ತಿಳಿದುಕೊಳ್ಳಬೇಕಾಗಿದೆ. ಬೃ. ಭಾ. ೨-೨-೧ ನ್ನು ನೋಡಿ.

2. ಶಾಸ್ತ್ರಜ್ಞಾನವಿಲ್ಲದ ಸಾಮಾನ್ಯಜನರ ಅರಿವು ಇಂದ್ರಿಯಗಳ ಮೂಲಕ ಹೊರಗಣ
ಪದಾರ್ಥಗಳನ್ನು ಅರಿಯಬಲ್ಲದು ; ಆ ಅರಿವಿಗೆ ಆತ್ಮನು ಸಿಕ್ಕನು. ಏಕೆಂದರೆ ಅವನು
ಹೊರಗಿಲ್ಲ, ಅರಿಯುವವರ ಸ್ವರೂಪವೇ ಆಗಿರುತ್ತಾನೆ.

೨. ಯಾವದು ಪ್ರಕಾಶವುಳ್ಳದ್ದೋ, ಯಾವದು ಅಣುಗಳಿಗಿಂತಲೂ ಅಣುವಾಗಿರುವದೋ, ಯಾವದರಲ್ಲಿ ಲೋಕಗಳೂ ಲೋಕಿಗಳೂ ಇಡಲ್ಪಟ್ಟಿರುವದೋ ಆ ಇದು ಅಕ್ಷರವೆಂಬ ಬ್ರಹ್ಮವು, ಅದೇ ಪ್ರಾಣವು, ಅದೇ ವಾಚ್ಮನಸ್ಸು, ಆ ಇದು ಸತ್ಯವು, ಅದು ಅಮೃತವಾದದ್ದು, ಅದೇ ಹೊಡೆಯ ಲ್ಪಡತಕ್ಕದ್ದು. ಎಲೈ ಸೋಮ್ಯ (ಅದನ್ನು ಗುರಿಯಿಟ್ಟು) ಹೊಡೆ.

(ಭಾಷ್ಯ)

೨೪. ಕಿಂ ಚ ಯತ್ ಅರ್ಚಮತ್ ದೀಪ್ತಿಮತ್ | ತದ್ವೀಪ್ತ್ಯಾ ಹಿ ಆದಿತ್ಯಾದಿ ದೀಪ್ಯತೇ ಇತಿ ದೀಪ್ತಿಮತ್ ಬ್ರಹ್ಮ | ಕಿಂಚ ಯತ್ ಅಣುಭ್ಯಃ ಶ್ಯಾಮಾಕಾದಿಭ್ಯೋಽಪಿ ಅಣು ಚ ಸೂಕ್ಷ್ಮಮ್ | ಚಶಬ್ದಾತ್ ಸ್ಥೂಲೇಭ್ಯೋಽಪಿ ಅತಿಶಯೇನ ಸ್ಥೂಲಂ ಪೃಥಿ ವ್ಯಾದಿಭ್ಯಃ | ಯಸ್ಮಿನ್ ಲೋಕಾಃ ಭೂರಾದಯಃ ನಿಹಿತಾಃ ಸ್ಥಿತಾಃ | ಯೇ ಚ ಲೋಕಿನಃ ಲೋಕನಿವಾಸಿನಃ ಮನುಷ್ಯಾದಯಃ | ಚೈತನ್ಯಾಶ್ರಯಾ ಹಿ ಸರ್ವೇ ಪ್ರಸಿದ್ಧಾಃ | ತದೇತತ್ ಸರ್ವಾಶ್ರಯಮ್ ಅಕ್ಷರಂ ಬ್ರಹ್ಮ ಸಪ್ರಾಣಃ | ತದು ವಾಚ್ಮನಃ | ವಾಕ್ಸ್ಮ ಮನಶ್ಚ | ಸರ್ವಾಣಿ ಚ ಕರಣಾನಿ ತದು ಅನ್ತಶ್ಚೈತನ್ಯಮ್ | ಚೈತನ್ಯಾಶ್ರಯೋ ಹಿ ಪ್ರಾಣೇಂದ್ರಿಯಾದಿ ಸರ್ವಸಂಘಾತಃ | “ಪ್ರಾಣಸ್ಯ ಪ್ರಾಣಮ್” (ಬೃ. ೪-೪-೧೮) ಇತಿ ಶ್ರುತ್ಯನ್ತರಾತ್ | ಯತ್ ಪ್ರಾಣಾದೀನಾಮ್ ಅನ್ತಶ್ಚೈತನ್ಯಮ್ ಅಕ್ಷರಮ್ ತದೇತತ್ ಸತ್ಯಮ್ ಅವಿತಥಮ್ ಅತಃ ಅಮೃತಮ್ ಅವಿನಾಶಿ | ತತ್ ವೇದ್ಧವ್ಯಂ ಮನಸಾ ತಾಡಯಿತವ್ಯಮ್ | ತಸ್ಮಿನ್ ಮನಸಃ ಸಮಾಧಾನಂ ಕರ್ತವ್ಯಮ್ ಇತ್ಯರ್ಥಃ | ಯಸ್ಮಾತ್ ಏವಮ್, ಹೇ ಸೋಮ್ಯ, ವಿದ್ಧಿ ಅಕ್ಷರೇ ಚೇತಃ ಸಮಾಧತ್ಸವ ||

(ಭಾಷ್ಯಾರ್ಥ)

ಮತ್ತು ಯಾವದು ಪ್ರಕಾಶವುಳ್ಳದ್ದೋ ಬೆಳಕುಳ್ಳದ್ದೋ ಇದರ ಬೆಳಕಿನಿಂದಲೇ ಅಲ್ಲವೆ, ಆದಿತ್ಯನೇ ಮುಂತಾದದ್ದು ಬೆಳಗುತ್ತದೆ? ಆದ್ದರಿಂದ ಬ್ರಹ್ಮವು ಬೆಳಕುಳ್ಳದ್ದು. ಮತ್ತು ಯಾವದು ಸಾವೆ ಮುಂತಾದ ಅಣುಗಳಿಗಿಂತಲೂ ಅಣುವಾಗಿರುವದೋ ಎಂದರೆ (ಅಷ್ಟು) ಸೂಕ್ಷ್ಮವಾಗಿರುವದೋ “ಚ” (ಊ) ಎಂಬ ಮಾತಿರುವದರಿಂದ ಸ್ಥೂಲವಾಗಿರುವ ಪೃಥಿವಿ ಮುಂತಾದವುಗಳಿಗಿಂತಲೂ ಸ್ಥೂಲವಾಗಿರುವದೋ (ಎಂದೂ ಸೇರಿಸಿಕೊಳ್ಳಬೇಕು¹). ಯಾವದರಲ್ಲಿ ‘ಭೂಃ’ ಮುಂತಾದ ಲೋಕಗಳು ಇಡಲ್ಪಟ್ಟಿರುವವೋ ಎಂದರೆ ಇರುವವೋ ಮತ್ತು ಲೋಕಿಗಳೂ ಎಂದರೆ (ಆ) ಲೋಕಗಳಲ್ಲಿ ವಾಸಮಾಡುವ ಮನುಷ್ಯರು ಮುಂತಾದವರೂ (ಇರುವವೋ)-ಚೈತನ್ಯವನ್ನು ಆಶ್ರಯಿಸಿಕೊಂಡೇ

1. ಅಣುವಿಗಿಂತಲೂ ಅಣುವಾಗಿ ದೊಡ್ಡದಕ್ಕಿಂತಲೂ ದೊಡ್ಡದು ಎಂದದ್ದರಿಂದ ಇದು ಅನಂತವಾದದ್ದು ಎಂದಂತೆ ಆಯಿತು, ಸಾವೆ, ಪೃಥಿವಿ ಎಂಬ ಮಾತುಗಳು ಛಾ. ಛಾ. ೩-೧೪-೩ ನ್ನು ಸೂಚಿಸುವವು.

ಅಲ್ಲವೆ, ಎಲ್ಲರೂ (ಇರುತ್ತಾರೆಂದು) ಪ್ರಸಿದ್ಧವಾಗಿದೆ?-ಆ ಇಂಥ ಸರ್ವಾಶ್ರಯವಾಗಿರುವುದೇ! ಅಕ್ಷರವೆಂಬ ಬ್ರಹ್ಮವು. ಅದೇ ಪ್ರಾಣವು; ಅದೇ ವಾಚ್ಯನನ್ನು ಎಂದರೆ ವಾಕ್ಯವು ಮನಸ್ಸು (ಅದೇ). ಎಲ್ಲಾ ಕರಣಗಳೂ (ಅವುಗಳ) ಒಳಗಿರುವ ಅದೇ ಚೈತನ್ಯವೇ.^೨ ಪ್ರಾಣ, ಇಂದ್ರಿಯ ಮುಂತಾದವುಗಳಿಂದಾಗಿರುವ ಪ್ರತಿಯೊಂದು ಸಂಘಾತವೂ^೩ ಚೈತನ್ಯವನ್ನೇ ಅಲ್ಲವೆ, ಆಶ್ರಯಿಸಿಕೊಂಡಿರುತ್ತದೆ? “ಪ್ರಾಣಕ್ಕೆ ಪ್ರಾಣವು” (ಬೃ. ೪-೪-೧೮) ಎಂಬ ಬೇರೊಂದು ಶ್ರುತಿಯೂ (ಇದಕ್ಕೆ ಬೆಂಬಲವಾಗಿದೆ). ಪ್ರಾಣವೇ ಮುಂತಾದವುಗಳ ಒಳಗಿನ ಚೈತನ್ಯರೂಪವಾದ ಅಕ್ಷರವೆಂಬುದಿದೆಯೆಲ್ಲ, ಅದು ಸತ್ಯವು, ಹುಸಿತೋರಿಕೆಯಲ್ಲ; ಆದ್ದರಿಂದ! ಅದು ಅನ್ಯತವಾದದ್ದು ಎಂದರೆ ನಾಶವಿಲ್ಲದ (ಸ್ವಭಾವ)ದ್ದು. ಇದನ್ನು ಹೊಡೆಯಬೇಕು, ಮನಸ್ಸಿನಿಂದ ತಾಡನೆಮಾಡಬೇಕು; ಅದರಲ್ಲಿಯೇ ಮನಸ್ಸನ್ನು ನಿಲ್ಲಿಸಿಕೊಂಡಿರುವದನ್ನು ಮಾಡಬೇಕು ಎಂದರ್ಥ.^೪ ಹೀಗಿರುವದರಿಂದ ಎಲೈ ಸೋಮ್ಯನೇ, “(ಅದನ್ನು (ಗುರಿಯಿಟ್ಟು) ಹೊಡೆ, (ಈ) ಅಕ್ಷರದಲ್ಲಿಯೇ ಚಿತ್ತವನ್ನು (ಸತತವಾಗಿ) ನಿಲ್ಲಿಸಿಕೊ.^೫

1. ಎಲ್ಲಕ್ಕೂ ಜನ್ಮಕ್ಕೆ ಕಾರಣವಾಗಿರುವದು ಅಕ್ಷರವೆಂದು ಹಿಂದೆ ಹೇಳಲಾಗಿತ್ತು; ಎಲ್ಲದೂ ಇದ್ದು ಕೊಂಡಿರುವದಕ್ಕೆ ಆಶ್ರಯವಾಗಿರುವದು ಅಕ್ಷರವೆಂದು ಈಗ ಹೇಳಲಾಗಿದೆ.
2. ಹೊರಗಿನ ಲೋಕಗಳೇ ಅಲ್ಲದೆ ಆಧ್ಯಾತ್ಮಿಕವಾದ ವಾಚ್ಯನಕರಣಗಳೂ ಚೈತನ್ಯವನ್ನೇ ಆಶ್ರಯಿಸಿರುತ್ತವೆ ಎಂದರ್ಥ. ಕೇ. ಭಾ. ೧-೨ ನೋಡಿ.
3. ಸಂಘಾತವೆಂಬ ಮಾತು ಸಂಹತವಾದದ್ದು ಪರಾರ್ಥವಾಗಿರುವದರಿಂದ ಯಾವದಕ್ಕಾಗಿ ವಾಕ್ಯ, ಮನಸ್ಸು-ಮುಂತಾದವುಗಳು ವ್ಯಾಪಾರಮಾಡುವವೋ ಅಂಥ ಚೈತನ್ಯವು ಅವಶ್ಯವಾಗಿರಬೇಕು ಎಂಬುದನ್ನು ಸೂಚಿಸುವದು. ಕೇ. ಭಾ. ಭಾ. ೧೬. ಐ. ಭಾ. ಭಾ. ೫೧ (೧-೧) ನೋಡಿ.
4. ಹುಸಿತೋರಿಕೆಯಾಗಿದ್ದರೆ ನಡುವೆ ತೋರಿ ಅನುಲೇ ಕಾಣದೆ ಹೋಗುವದರಿಂದ ವಿನಾಶಿಯಾಗಿರುತ್ತಿತ್ತು. ತೈ. ೨-೧ ರಲ್ಲಿ “ಸತ್ಯಮ್” ಎಂಬುದರ ಭಾಷ್ಯವನ್ನು ನೋಡಿ.
5. ಮನಸ್ಸು ಯಾವದನ್ನು ಮತ್ತೆ ಮತ್ತೆ ಚಿಂತಿಸುವದೋ ಅದರಲ್ಲಿ ಸಂತುಕೋಳುವದು. ಆದ್ದರಿಂದ ಅಭ್ಯಾಸದಿಂದ ಮನಸ್ಸನ್ನು ಅಕ್ಷರದಲ್ಲಿಯೇ ನಿಲ್ಲಿಸಿಕೊಳ್ಳಬೇಕು ಎಂಬುದನ್ನು ‘ತಾಡನೆಮಾಡಬೇಕು’ ಎಂಬ ಮಾತು ತಿಳಿಸುತ್ತದೆ.
6. ‘ಅಪ್ಪ’, ‘ಮಗು’ ಎಂದು ಕನ್ನಡದಲ್ಲಿ ಬಳಸುವ ಮಾತುಗಳಂತೆ ಇದು ಪ್ರೀತಿ ಸೂಚಕವಾದ ಶಬ್ದವು.
7. ಅಕ್ಷರವು ನಮ್ಮ ಆತ್ಮನೇ ಆಗಿರುವದರಿಂದ ಇದು ಶ್ರುತಿಯನ್ನು ವಿಷ್ಣುವೆಂದು ಧ್ಯಾನಿಸುವ ರೀತಿಯ ಚಿಂತನೆಯಲ್ಲ; ನಮ್ಮ ಆತ್ಮನನ್ನು ಬಿಟ್ಟು ಬೇರೆ ಚಿಂತನೆಯನ್ನು ಮಾಡದಿರುವದಕ್ಕೆ ಮಾಡುವ ಪ್ರಯತ್ನವಿದು.

ಓಂಕಾರದ ಮೂಲಕ ಧ್ಯಾನ

ಧನುರ್ಗೃಹೀತ್ವಾಪನಿಷದಂ ಮಹಾಸ್ತ್ರಂ

ಶರಂ ಹ್ಯುಪಾಸಾನಿಶಿತಂ ಸಂದಧೀತ¹ |

ಆಯಮ್ಯ ತದ್ಭಾವಗತೇನ ಚೇತಸಾ

ಲಕ್ಷ್ಯಂ ತದೇವಾಕ್ಷರಂ ಸೋಮ್ಯ ವಿದ್ಧಿ

|| ೩ ||

೩. ಔಪನಿಷದ ಮಹಾಸ್ತ್ರವಾದ ಧನುಸ್ಸನ್ನು ತೆಗೆದುಕೊಂಡು ಉಪಾಸನೆಯಿಂದ ಹರಿತವಾಗಿರುವ ಬಾಣವನ್ನು ಜೋಡಿಸಬೇಕು. ಎಳೆದುಕೊಂಡು ಅದರ ಭಾವನೆಯಲ್ಲಿರುವ ಚಿತ್ತದಿಂದ ಲಕ್ಷ್ಯವಾದ ಅದೇ ಅಕ್ಷರವನ್ನು, ಎಲೈ ಸೋಮ್ಯನೇ, ಹೊಡೆ!

(ಭಾಷ್ಯ)

೩೫. ಕಥಂ ವೇದ್ಧವ್ಯಮಿತಿ? ಉಚ್ಯತೇ | ಧನುಃ ಇಷ್ಟಾಸನಂ ಗೃಹೀತ್ವಾ ಅದಾಯ ಔಪನಿಷದಮ್ ಉಪನಿಷತ್ಸು ಭವಂ ಪ್ರಸಿದ್ಧಂ ಮಹಾಸ್ತ್ರಂ ಮಹಚ್ಚ ತತ್ ಅಸ್ತ್ರಂ ಚ ಮಹಾಸ್ತ್ರಂ ಧನುಃ | ತಸ್ಮಿನ್ ಶರಮ್ | ಕಿಂವಿಶಿಷ್ಯಮಿತಿ? ಆಹ | ಉಪಾಸಾನಿಶಿತಂ ಸನ್ತತಾಭಿಧ್ಯಾನೇನ ತನೂಕೃತಂ ಸಂಸ್ಕೃತಮ್ ಇತ್ಯೇತತ್ | ಸಂದಧೀತ ಸಂಧಾನಂ ಕುರ್ಯಾತ್ | ಸಂಧಾಯ ಚ ಆಯಮ್ಯ ಆಕೃಷ್ಯ ಸೇಂದ್ರಿಯಮ್ ಅನ್ತಃಕರಣಂ ಸ್ವವಿಷಯಾದ್ ವಿನಿವರ್ತ್ಯ | ಲಕ್ಷ್ಯೇ ಏವ ಆವರ್ಜಿತಂ ಕೃತ್ವಾ ಇತ್ಯರ್ಥಃ | ನ ಹಿ ಹಸ್ತೇನೇವ ಧನುಷ ಆಯಮನಮ್ ಇಹ ಸಂಭವತಿ | ತದ್ಭಾವಗತೇನ | ತಸ್ಮಿನ್ ಬ್ರಹ್ಮಣಿ ಅಕ್ಷರೇ ಲಕ್ಷ್ಯೇ ಭಾವನಾ ಭಾವಃ ತದ್ಗತೇನ ಚೇತಸಾ ಲಕ್ಷ್ಯಂ ತದೇವ ಯಥೋಕ್ತಲಕ್ಷಣಮ್ ಅಕ್ಷರಮ್ ಸೋಮ್ಯ ವಿದ್ಧಿ ||

(ಭಾಷ್ಯಾರ್ಥ)

ಹೇಗೆ ಹೊಡೆಯಬೇಕು? ಎಂದರೆ (ಈ ಮಂತ್ರವು) ಹೇಳುತ್ತದೆ: ಧನುಸ್ಸನ್ನು ಎಂದರೆ ಬಾಣಗಳನ್ನು ಡುವ ಅಸನವನ್ನು ತೆಗೆದುಕೊಂಡು ಹಿಡಿದುಕೊಂಡು ಔಪನಿಷದ ಎಂದು ಉಪನಿಷತ್ತುಗಳಲ್ಲಿ ಇರುವ, ಪ್ರಸಿದ್ಧವಾದ ಮಹಾಸ್ತ್ರವನ್ನು ದೊಡ್ಡದಾದ ಅಸ್ತ್ರವಾದ್ದರಿಂದ ಆ ಧನುಸ್ಸು ಮಹಾಸ್ತ್ರವು. (ಅಂಥ ಮಹಾಸ್ತ್ರವನ್ನು ತೆಗೆದುಕೊಂಡು) ಅದರಲ್ಲಿ ಬಾಣವನ್ನು ಎಂಥ ಬಾಣವನ್ನು? ಎಂದರೆ ಹೇಳುತ್ತಾನೆ. ಉಪಾಸನೆಯಿಂದ

1. “ ಸಂಧಯಾತ ” ಎಂದು ಅ|| ಪಾಠ.

2. ಇಲ್ಲಿ ಹೇಳಿರುವ ಪ್ರಣವಮೂಲಕಚಿಂತನೆಯು ಕ್ರಮಮುಕ್ತಿಫಲಕವಾದ ಉಪಾಸನೆಯೆಂದು ವ್ಯಾಖ್ಯಾನಕಾರರು ಬರೆಯುತ್ತಾರೆ. ಇದೂ ಪರವಿದ್ಯೆಗೇ ಹೊಂದುತ್ತದೆ ಎಂದು ನಮಗೆ ತೋರುತ್ತದೆ. ಪೀಠಿಕೆಯನ್ನು ನೋಡಿ.

ಹರಿತನಾದ, ಬಿಡದೆ ಧ್ಯಾನಮಾಡುವದರಿಂದ ಸೂಕ್ಷ್ಮವಾಗಿರುವ ಎಂದರೆ ಸಂಸ್ಕಾರವನ್ನು ಪಡೆದಿರುವ ಎಂದರ್ಥ. (ಇಂಥ ಬಾಣವನ್ನು) ಜೋಡಿಸಬೇಕು. ಮತ್ತು (ಹೀಗೆ) ಜೋಡಿಸಿದ ಮೇಲೆ ಎಳೆದುಕೊಂಡು, ಸೆಳೆದುಕೊಂಡು ಇಂದ್ರಿಯಗಳೊಡನೆ ಅಂತಃಕರಣವನ್ನು ತಮ್ಮ (ತಮ್ಮ) ವಿಷಯದಿಂದ ಹಿಂತಿರುಗಿಸಿಕೊಂಡು, ಗುರಿಯಲ್ಲಿಯೇ ಇಟ್ಟು ವಶಗೊಳಿಸಿಕೊಂಡು ಎಂದರ್ಥ ; ಏಕೆಂದರೆ ಕೈಯಿಂದ ಬಿಲ್ಲನ್ನು (ಎಳೆದುಕೊಳ್ಳುವಂತೆ) ಇಲ್ಲಿ ಎಳೆದುಕೊಳ್ಳುವದೆಂಬುದು ಅಗುವಂತಿಲ್ಲ. ಅದರ ಭಾವನೆಯಲ್ಲಿರುವ ಅದರಲ್ಲಿ ಎಂದರೆ (ಅ) ಬ್ರಹ್ಮದಲ್ಲಿ, ಅಕ್ಷರದಲ್ಲಿ, ಗುರಿಯಲ್ಲಿ, ಭಾವನೆ ಎಂದರೆ ಭಾವವು ; ಆ (ಭಾವ)ದಲ್ಲಿರುವ ಚಿತ್ತದಿಂದ ಅದೇ ಲಕ್ಷ್ಯವನ್ನು ಎಂದರೆ ಮೇಲೆ ಹೇಳಿದ ಅಕ್ಷರವನ್ನು, ಎಲೈ ಸೋಮ್ಯನೇ, ಹೊಡೆ.

**ಪ್ರಣವೋ ಧನುಃ ಶರೋ ಹ್ಯಾತ್ಮಾ
ಬ್ರಹ್ಮ ತಲ್ಲಕ್ಷ್ಯಮುಚ್ಯತೇ |
ಅಪ್ರಮತ್ತೇನ ನೇದ್ಧವ್ಯಂ
ಶರವತ್ ತನ್ಮಯೋ ಭವೇತ್**

|| ೪ ||

೪. ಪ್ರಣವವು ಧನುಸ್ಸು, ಆತ್ಮನೇ ಬಾಣ, ಆ ಬ್ರಹ್ಮವು ಲಕ್ಷ್ಯವೆನಿಸುತ್ತದೆ. ಎಚ್ಚರತಪ್ಪದೆ ಹೊಡೆಯಬೇಕು, ಬಾಣದಂತೆ ತನ್ಮಯನಾಗಬೇಕು.

(ಭಾಷ್ಯ)

೭೬. ಯದುಕ್ತಂ ಧನುರಾದಿ ತದುಚ್ಯತೇ | ಪ್ರಣವಃ ಓಂಕಾರಃ ಧನುಃ | ಯಥಾ ಇಷ್ಟಾಸನಂ ಲಕ್ಷ್ಯೇ ಶರಸ್ಯ ಪ್ರವೇಶಕಾರಣಂ ತಥಾ ಆತ್ಮಶರಸ್ಯ ಅಕ್ಷರೇ ಲಕ್ಷ್ಯೇ ಪ್ರವೇಶಕಾರಣಮ್ ಓಂಕಾರಃ | ಪ್ರಣವೇನ ಹಿ ಅಭ್ಯಸ್ಯಮಾನೇನ ಸಂಸ್ಕ್ರಿಯಮಾಣಃ ತದಾಲಮ್ಬನೋಽಪ್ರತಿಬಂಧೇನ ಅಕ್ಷರೇ ಅವತಿಷ್ಠತೇ | ಯಥಾ ಧನುಷಾ ಅಸ್ತಃ ಇಷುರ್ಲಕ್ಷ್ಯೇ | ಅತಃ ಪ್ರಣವಃ ಧನುರಿವ ಧನುಃ | ಶರೋ ಹಿ ಆತ್ಮಾ ಉಪಾಧಿ ಲಕ್ಷಣಃ ಸರ ಏವ ಜಲೇ ಸೂರ್ಯಾರದಿವತ್ ಇಹ ಪ್ರವಿಷ್ಟಃ ದೇಹೇ ಸರ್ವಬೌದ್ಧ ಪ್ರತ್ಯಯಸಾಕ್ಷಿತಯಾ | ಸಃ ಶರ ಇವ ಸ್ವಾತ್ಮಸ್ಯೇವ ಅರ್ಪಿತೋ ಽಕ್ಷರೇ ಬ್ರಹ್ಮಣಿ | ಅತಃ ಬ್ರಹ್ಮ ತತ್ ಲಕ್ಷ್ಯಮ್ ಉಚ್ಯತೇ | ಲಕ್ಷ್ಯೇ ಇವ ಮನಃ ಸಮಾಧಿತ್ಸುಭಿಃ ಆತ್ಮಭಾವೇನ ಲಕ್ಷ್ಯಮಾಣತ್ವಾತ್ | ತತ್ರ ಏವಂ ಸತಿ ಅಪ್ರಮತ್ತೇನ ಬಾಹ್ಯವಿಷಯೋಪ ಲಬ್ಧಿತ್ಯಷ್ಟಾಪ್ರಮಾದವರ್ಜಿತೇನ ಸರ್ವತೋ ವಿರಕ್ತೇನ ಜಿತೇಂದ್ರಿಯೇಣ ಏಕಾಗ್ರ ಚಿತ್ತೇನ ನೇದ್ಧವ್ಯಂ ಬ್ರಹ್ಮ ಲಕ್ಷ್ಯಮ್ | ತತಃ ತದ್ವೇದನಾತ್ ಊರ್ಧ್ವಂ ಶರವತ್ ತನ್ಮಯೋ ಭವೇತ್ | ಯಥಾ ಶರಸ್ಯ ಲಕ್ಷ್ಯೈಕಾತ್ಮತ್ವಂ ಫಲಂ ಭವತಿ ತಥಾ ದೇಹಾದ್ಯಾತ್ಮಪ್ರತ್ಯಯತಿರಸ್ಕರಣೇನ ಅಕ್ಷರೈಕಾತ್ಮತ್ವಂ ಫಲಮ್ ಆಸಾದಯೇತ್ ಇತ್ಯರ್ಥಃ ||

(ಭಾಷ್ಯಾರ್ಥ)

ಧನುಸ್ಸು ಮುಂತಾದದ್ದನ್ನು ಹೇಳಿತ್ತಲ್ಲ, ಅದನ್ನು (ಇಲ್ಲಿ ವಿವರಿಸಿ) ಹೇಳಲಾಗುತ್ತದೆ: ಪ್ರಣವವು ಎಂದರೆ ಓಂಕಾರವು ಬಿಲ್ಲು. ಹೇಗೆ ಬಾಣಗಳನ್ನು (ಕೊಡುವ) ಸ್ಥಾನವಾದ (ಬಿಲ್ಲು) ಗುರಿಯಲ್ಲಿ ಬಾಣವು ಸೇರುವದಕ್ಕೆ ಕಾರಣವಾಗಿರುವದೋ ಅದರಂತೆ ಆತ್ಮನೆಂಬ ಬಾಣವು ಅಕ್ಷರವೆಂಬ ಗುರಿಯಲ್ಲಿ ಸೇರುವದಕ್ಕೆ ಓಂಕಾರವು ಕಾರಣವು. ಏಕೆಂದರೆ ಪ್ರಣವವನ್ನು ಅಭ್ಯಾಸಮಾಡಿದರೆ¹ ಸಂಸ್ಕಾರವುಂಟಾಗಿ ಅದನ್ನು ಆಶ್ರಯಿಸಿಕೊಂಡು² ಯಾವ ಅಡ್ಡಿಯೂ ಇಲ್ಲದೆ ಬಿಲ್ಲಿನಿಂದ ಎಚ್ಚು ಬಾಣವು ಗುರಿಗೆ ಹೋಗಿ (ಅಲ್ಲಿ) ನಿಲ್ಲುವಂತೆ ಅಕ್ಷರದಲ್ಲಿ (ನೆಲೆ) ನಿಲ್ಲುತ್ತಾನೆ. ಆದ್ದರಿಂದ ಪ್ರಣವವು ಬಿಲ್ಲಿನಂತಿರುವದರಿಂದ ಬಿಲ್ಲು. ಆತ್ಮನೇ ಬಾಣ ; ಸೂರ್ಯಾದಿಗಳು ನೀರಿನಲ್ಲಿ (ಸೇರಿ ಕೊಂಡಿರುವಂತೆ) ಈ ದೇಹದೊಳಗೆ ಹೊಕ್ಕು ಬುದ್ಧಿಯ ಎಲ್ಲಾ ಪ್ರತ್ಯಯಗಳಿಗೂ ಸಾಕ್ಷಿಯಾಗಿರುವ, ಉಪಾಧಿಲಕ್ಷಣನಾದ³ ಪರಮ (ಆತ್ಮನೇ ಬಾಣವು)⁴. ಅವನು ಬಾಣದಂತೆ ತನ್ನ ಆತ್ಮನಾದ ಅಕ್ಷರವೆಂಬ ಬ್ರಹ್ಮದಲ್ಲಿಯೇ ಸೇರಿಕೊಂಡಿರುತ್ತಾನೆ. ಆದ್ದರಿಂದ ಆ ಬ್ರಹ್ಮವೇ ಲಕ್ಷ್ಯವೆನಿಸುತ್ತದೆ; ಏಕೆಂದರೆ ಲಕ್ಷ್ಯದಲ್ಲಿ ಹೇಗೋ ಹಾಗೆ ಮನಸ್ಸನ್ನು ಸಮಾಧಾನಗೊಳಿಸಲಿಚ್ಛಿಸುವವರು ಅದೇ ತಾವೆಂದು ಕಂಡು ಕೊಳ್ಳುತ್ತಾರೆ.⁵ ಇದು ಹೀಗಿರುವದರಿಂದ ಎಚ್ಚರತಪ್ಪದೆ, ಎಂದರೆ ಹೊರಗಿನ ವಿಷಯಗಳನ್ನು ಕಂಡು (ಅವುಗಳನ್ನೇ) ಹಂಬಲಿಸುವದೆಂಬ ಪ್ರಮಾದವನ್ನು ಬಿಟ್ಟು, ಎಲ್ಲದರಲ್ಲಿಯೂ ವಿರಕ್ತನಾಗಿ ಇಂದ್ರಿಯಗಳನ್ನು ಗೆದ್ದು ಕೊಂಡು, ವಿಕಾಗ್ರಚಿತ್ತನಾಗಿ ಬ್ರಹ್ಮವೆಂಬ ಗುರಿಯನ್ನು ಹೊಡೆಯಬೇಕು.

1. ಪ್ರಣವವನ್ನು ಅಭ್ಯಾಸಮಾಡುವದು ಎರಡು ವಿಧ. (೧) ಆದರ ಅವಯವಗಳಾದ ಅಕಾರ, ಉಕಾರ, ಮಕಾರಗಳನ್ನೂ ಅವುಗಳ ಅರ್ಥವನ್ನೂ ಕುರಿತು ವಿಚಾರಮಾಡಿ ಎಚ್ಚರಕನಸುನಿದ್ರೆಗಳೆಂಬ ಅವಸ್ಥೆಗಳನ್ನೂ ಮೀರಿದ ಅಕ್ಷರವನ್ನು ಸೇರುವ ಪ್ರಯತ್ನ (೨). ಇದು ಆಗದಿದ್ದರೆ ಪ್ರಣವವನ್ನೇ ಅಕ್ಷರಬ್ರಹ್ಮವೆಂದು ಭಾವನೆಮಾಡಿ ಕ್ರಮದಿಂದ ಅಕ್ಷರವನ್ನು ಸೇರುವ ಪ್ರಯತ್ನ.

2. ಅಲಂಬನ ಎಂಬ ಮಾತು ಪ್ರತೀಕವನ್ನೇ ಹೇಳಿದರೂ ಒಂದನೆಯ ಟಿಪ್ಪಣಿಯಲ್ಲಿ ಹೇಳಿದ ಎರಡು ರೀತಿಯಲ್ಲಿಯೂ ಪ್ರಣವವು ಆಶ್ರಯವಾಗಬಹುದಾಗಿದೆ.

3. ಉಪಾಧಿಗಳಿಂದ ದ್ರಷ್ಟೃತ್ವಾದಿಗಳನ್ನು ಪಡೆದಿರುವಂತೆ ಕಾಣುವ ಜೀವನು. ಪ್ರ. ಭಾ. ೪-೯ ; ಗೀ. ಭಾ. ೧೮-೧೪.

4. ದೇಹದಲ್ಲಿ ಪ್ರವೇಶಮಾಡಿರುವ ಜೀವನು ಪರಮಾತ್ಮನೇ ಎಂಬುದಕ್ಕೆ ತೈ. ಭಾ. ೩-೬ ; ಬೃ. ಭಾ. ೧-೪-೭ ; ಸೂ. ಭಾ. ೨-೩-೧೭ ಮುಂತಾದವುಗಳನ್ನು ನೋಡಬೇಕು.

5. ಸೂ. ಭಾ. ೩-೨-೪.

ಬಳಿಕ ಅದನ್ನು ಹೊಡೆದ ಮೇಲೆ ಬಾಣದಂತೆ ತನ್ಮಯವಾಗಬೇಕು. ಹೇಗೆ ಬಾಣಕ್ಕೆ (ತನ್ನ) ಗುರಿಯೊಡನೆ ಒಂದಾಗುವದೆಂಬ, ಫಲವಾಗುವದೋ, ಹಾಗೆ ದೇಹವೇ ಮುಂತಾದವುಗಳು ತಾನೆಂಬ ಪ್ರತ್ಯಯವನ್ನು ತೊಲಗಿಸಿಕೊಂಡು ಅಕ್ಷರದೊಡನೆ ಒಂದಾಗುವದೆಂಬ ಫಲವನ್ನು ಉಂಟುಮಾಡಿಕೊಳ್ಳಬೇಕು ಎಂದರ್ಥ.

ಏನೆಂದು ಧ್ಯಾನಿಸಬೇಕು ?

ಯಸ್ಮಿನ್ ದ್ಯೌಃ ಪೃಥಿವೀ ಚಾನ್ತರಿಕ್ಷ-

ಮೋತಂ ಮನಃ ಸಹ ಪ್ರಾಣೈಶ್ಚ ಸರ್ವೈಃ |

ತನೋವೈಕಂ ಜಾನಥ ಆತ್ಮಾನ-

ಮನ್ಯಾ ವಾಚೋ ವಿಮುಞ್ಚಾಥಾಮೃತಸ್ಯೈಷ ಸೇತುಃ || ೫ ||

೫. ಯಾವನಲ್ಲಿ ದ್ಯುಲೋಕವೂ ಪೃಥಿವಿಯೂ ಅಂತರಿಕ್ಷವೂ ಎಲ್ಲಾ ಪ್ರಾಣಿಗಳಿಂದೊಡಗೂಡಿದ ಮನಸ್ಸು ಹೆಣೆದುಕೊಂಡಿರುವವೋ ಆ ಆತ್ಮನೊಬ್ಬನನ್ನೇ ಅರಿತುಕೊಳ್ಳಿರಿ, ಬೇರೆಯೆ ಮಾತುಗಳನ್ನು ಬಿಡಿರಿ. ಅವೃತಕ್ಕೆ ಇದೇ ಸೇತು.

(ಭಾಷ್ಯ)

೭೭. ಅಕ್ಷರಸ್ಯೈವ ದುರ್ಲಕ್ಷ್ಯತ್ವಾತ್ ಪುನಃ ಪುನರ್ವಚನಂ ಸುಲಕ್ಷಣಾರ್ಥಮ್ | ಯಸ್ಮಿನ್ ಅಕ್ಷರೇ ಪುರುಷೇ ದ್ಯೌಃ ಪೃಥಿವೀ ಚ ಅನ್ತರಿಕ್ಷಂ ಚ ಓತಂ ಸಮರ್ಪಿತಮ್ ಮನಶ್ಚ ಸಹ ಪ್ರಾಣೈಃ ಕರಣೈಃ ಅನ್ಯೈಃ ಸರ್ವೈಃ ತನೋವ ಸರ್ವಾಶ್ರಯಮ್ ಏಕಮ್ ಅದ್ವಿತೀಯಂ ಜಾನಥ ಜಾನಿಥ ಹೇ ಶಿಷ್ಯಾಃ | ಆತ್ಮಾನಂ ಪ್ರತ್ಯಕ್ಷಸ್ವರೂಪಂ ಯುಷ್ಮಾಕಂ ಸರ್ವಪ್ರಾಣಿನಾಂ ಚ | ಜ್ಞಾತ್ವಾ ಚ ಅನ್ಯಾಃ ವಾಚಃ ಅಪರವಿದ್ಯಾರೂಪಾಃ ವಿಮುಞ್ಚಾಥ ವಿಮುಞ್ಚಾತ ಪರಿತ್ಯಜತ | ತತ್ಪ್ರಕಾಶ್ಯಂ ಚ ಸರ್ವಂ ಕರ್ಮ ಸಸಾಧನಮ್ | ಯತಃ ಅವೃತಸ್ಯ ಏಷ ಸೇತುಃ | ಏತದಾತ್ಮಜ್ಞಾನಮ್ ಅವೃತಸ್ಯ ಅವೃತತ್ವಸ್ಯ ಮೋಕ್ಷಸ್ಯ ಪ್ರಾಪ್ತಯೇ ಸೇತುರಿವ ಸೇತುಃ | ಸಂಸಾರಮಹೋದಧೇರುತ್ತರಣಹೇತುತ್ವಾತ್ | ತಥಾಚ ಶ್ರುತ್ಯನ್ತರಮ್ “ ತನೋವ ವಿದಿತ್ವಾಽತಿಮೃತ್ಯುಮೇತಿ ನಾನ್ಯಃ ಪನ್ನಾ ವಿದ್ಯತೀಽಯನಾಯ ” (ಶ್ವೇ. ೩-೮, ೬-೧೫) ಇತಿ ||

(ಭಾಷ್ಯಾರ್ಥ)

ಅಕ್ಷರವು ತಿಳಿಯಬರುವದು ಕಷ್ಟವಾದ್ದರಿಂದ (ಅದ)ನ್ನೇ ಮತ್ತೆ ಮತ್ತೆ ಹೇಳಿರುವದು ಸುಲಭವಾಗಿ ತಿಳಿಯುವದಕ್ಕೋಸ್ಕರ. ಯಾವ ಅಕ್ಷರವೆಂಬ ಪುರುಷನಲ್ಲಿ ದ್ಯುಲೋಕವೂ ಪೃಥಿವಿಯೂ, ಅಂತರಿಕ್ಷವೂ ಹೆಣೆದುಕೊಂಡಿರುವವೋ ಎಂದರೆ ಸೇರಿ

ಕೊಂಡಿರುವವೋ! ಎಲ್ಲಾ ಪ್ರಾಣಿಗಳೊಡನೆ ಎಂದರೆ ಮಿಕ್ಕ (ಎಲ್ಲಾ ಕರಣಗಳೊಡಗೂಡಿ) ಮನಸ್ಸು² (ಯಾವದರಲ್ಲಿ ಹೆಣೆದುಕೊಂಡಿರುವವೋ) ಎಲ್ಲಕ್ಕೂ ಆಶ್ರಯ ಸಾಗಿರುವ ಒಬ್ಬನೇ ಆಗಿ ತನಗೆರಡನೆಯದಿಲ್ಲದ ಆ (ಆತ್ಮನನ್ನೇ) ಜಾನಥ = ಜಾನೀಥ ಅರಿತುಕೊಳ್ಳಿರಿ. ಆತ್ಮನನ್ನು ಎಂದರೆ ನಿಮ್ಮ ಮತ್ತು ಎಲ್ಲಾ ಪ್ರಾಣಿಗಳ ಒಳಗಿನ ಸ್ವರೂಪವನ್ನು³ (ಅರಿತುಕೊಳ್ಳಿರಿ) ಮತ್ತು (ಹಾಗೆ) ಅರಿತುಕೊಂಡ ಬಳಿಕ ಅಪರ ವಿಧ್ಯೆಯ ರೂಪವಾಗಿರುವ ಮಿಕ್ಕ ಮಾತುಗಳನ್ನು⁴ 'ವಿಮುಚ್ಛಥ = ವಿಮುಚ್ಛತ ಬಿಟ್ಟುಬಿಡಿರಿ.⁵ ಆ (ಮಾತುಗಳಿಂದ) ತಿಳಿಯಬರುವ ಕರ್ಮವೆಲ್ಲವನ್ನೂ ಸಾಧನ ಸಮೇತವಾಗಿ⁶ (ಬಿಟ್ಟುಬಿಡಿರಿ). ಏಕೆಂದರೆ ಅವ್ಯತಕ್ಕೆ ಇದೇ ಸೇತು; ಈ ಆತ್ಮ ಜ್ಞಾನವೇ ಅವ್ಯತಕ್ಕೆ ಎಂದರೆ ಅವ್ಯತನಾಗುವದಕ್ಕೆ ಮೋಕ್ಷವನ್ನು ಪಡೆದುಕೊಳ್ಳುವದಕ್ಕೆ ಸೇತುವಿನಂತಿರುವ ಸೇತು.⁷ ಹೇಗೆಂದರೆ ಸಂಸಾರವೆಂಬ ಮಹಾಸಮುದ್ರವನ್ನು ದಾಟುವದಕ್ಕೆ (ಇದೇ) ಕಾರಣವಾಗಿರುತ್ತದೆ. ಆದ್ದರಿಂದಲೇ ಮತ್ತೊಂದು ಶ್ರುತಿಯು "ಅವನನ್ನೇ ಅರಿತುಕೊಂಡರೆ ಮೃತ್ಯುವನ್ನು ದಾಟಿದ (ಸ್ಥಿತಿಯನ್ನು) ಪಡೆಯುತ್ತಾನೆ, (ಆ ಸ್ಥಿತಿಯನ್ನು) ಪಡೆಯುವದಕ್ಕೆ ಬೇರೆಯ ಹಾದಿಯಿಲ್ಲ" (ಶ್ವೇ. ೩-೮, ೬-೧೫) ಎಂದು ಹೇಳುತ್ತದೆ.

ಎಲ್ಲಿ ಧ್ಯಾನಿಸಬೇಕು?

ಅಥ ಇವ ರಥನಾಭೌ ಸಂಹತಾ ಯತ್ರ ನಾಡ್ಯಃ

ಸ ಏಷೋನ್ಮಶ್ಚರತೇ ಬಹುಧಾ ಜಾಯಮಾನಃ |

ಓಮಿತ್ಯೇವಂ ಧ್ಯಾಯಥ ಆತ್ಮಾನಂ

ಸ್ತಸ್ತಿ ನಃ ಸಾರಾಯ ತಮಸಃ ಪರಸ್ತಾತ್

|| ೬ ||

1. ಅಂತರಿಕ್ಷಲೋಕವು ಭೂಲೋಕಕ್ಕೂ ದ್ಯುಲೋಕಕ್ಕೂ ನಡುವೆ ಇರುವದು. ಸಕಲ ಲೋಕಗಳಿಗೂ ಆಶ್ರಯವಾಗಿರುವದು ಈ ಅಕ್ಷರವು ಆ ಇದು ಪ್ರಧಾನ, ಸೂತ್ರಾತ್ಮ ಮುಂತಾದದ್ದು ಗಲಾರದು ಎಂದು ಸೂ. ಭಾ. ೧-೩-೧, ೨ ರಲ್ಲಿ ನಿರ್ಣಯಿಸಿದೆ.
2. ಭೂರಾದಿಲೋಕಗಳು ಹೊರಗಿನವು; ಮನಃಅದಿಗಳು ಒಳಗಿನವು. ಎರಡಕ್ಕೂ ಆತ್ಮನೇ ಆಶ್ರಯ.
3. ಆತ್ಮನೆಂಬ ಮಾತು ನಮ್ಮೊಳಗಿನ ನಮ್ಮ ಸ್ವರೂಪಕ್ಕೇ ರೂಢವಾದ ಹೆಸರು. ಕ. ಭಾ. ಭಾ. ೧೧೦; ಛಾ. ಭಾ. ೩-೪-೧. ಆದ್ದರಿಂದ ಅಂತರಿಕ್ಷಾದಿಗಳಿಗೆ ಆಧಾರನಾದ ಪರಮೇಶ್ವರನು ನಿಮ್ಮ ಆತ್ಮನೆಂದೇ ತಿಳಿಯಿರಿ-ಎಂದಂತೆ ಆಯಿತು. ಸೂ. ಭಾ. ೧-೩-೧.
4. ಅನಾತ್ಮವನ್ನು ತಿಳಿಸುವ ಕರ್ಮಕಾಂಡದ ವಾಕ್ಯಗಳನ್ನು, ಅತ್ಮೈಕತ್ವವನ್ನು ತಿಳಿಸುವ ಶಬ್ದಗಳನ್ನೆಲ್ಲ. ಬೃ. ಭಾ. ೪-೪-೨೧.
5. ವೇದವನ್ನು ಸಂನ್ಯಾಸನೂಡಬಾರದೆಂಬ ವಾದವು ಈ ಶ್ರುತಿಗೆ ವಿರುದ್ಧ.
6. ಯಜ್ಞೋಪವೀತಾದಿಗಳೊಡನೆ.
7. "ಏಷ ಸೇತುಃ" ಎಂಬುದಕ್ಕೆ ಮತ್ತೊಂದು ಅರ್ಥವನ್ನೂ ಸೂ. ಭಾ. ೧-೩-೧ ರಲ್ಲಿ ಕೊಟ್ಟಿದೆ; ಅದರೆ ಈ ಅರ್ಥದಲ್ಲಿ ಶಬ್ದ ಸ್ವಾರಸ್ಯವು ಹೆಚ್ಚಾಗಿದೆ.

೬. ಬಂಡಿಯ (ಚಕ್ರದ) ಗುಂಬದಲ್ಲಿ ಹಾರಿಕೋಲುಗಳಂತೆ ಎಲ್ಲಿ ನಾಡಿಗಳು (ಬಂದು) ಸೇರಿಕೊಂಡಿರುವವೋ (ಅಲ್ಲಿ) ಆ ಈ (ಆತ್ಮನು) ಬಲು ಬಗೆಯಲ್ಲಿ ಹುಟ್ಟುತ್ತಾ ಒಳಗೆ ಸಂಚರಿಸುತ್ತಿರುವನು. ಓಂ ಎಂದೀಪರಿಯಾಗಿ ಆತ್ಮನನ್ನು ಧ್ಯಾನಿಸಿರಿ. ತಮಸ್ಸಿನ ಆಚೆಯಿರುವ ದಡಕ್ಕೆ (ಹೋಗಲು ಹೊರಟಿರುವ) ನಿಮಗೆ ಸ್ಪಷ್ಟಿಯಾಗಲಿ !

(ಭಾಷ್ಯ)

೭೮. ಕಿಂಚ ಅರಾ ಇವ ಯಥಾ ರಥನಾಭೌ ಸಮರ್ಪಿತಾ ಅರಾಃ : ಏವಂ ಸಂಹತಾಃ ಸಂಪ್ರವಿಷ್ಟಾಃ ಯತ್ರ ಯಸ್ಮಿನ್ ಹೃದಯೇ ಸರ್ವತೋ ದೇಹವ್ಯಾಪಿನಃ ನಾಡ್ಯಃ ತಸ್ಮಿನ್ ಹೃದಯೇ ಬುದ್ಧಿಪ್ರತ್ಯಯಸಾಕ್ಷಿಯೂತಃ ಸ ಏಷ ಪ್ರಕೃತಃ ಆತ್ಮಾ ಅನ್ತಃ ಮಧ್ಯೇ ಚರತೇ ಚರತಿ ವರ್ತತೇ | ಸಶ್ಯನ್ ಶೃಣ್ವನ್ ಮನ್ವಾನೋ ವಿಜಾನನ್ ಬಹುಧಾ ಅನೇಕಧಾ ಕ್ರೋಧಹರ್ಷಾದಿಪ್ರತ್ಯಯೈಃ ಜಾಯಮಾನ ಇವ ಜಾಯಮಾನಃ | ಅನ್ತಃಕರಣೋಪಾಧ್ಯಾನವಿಧಾಯಿತ್ವಾತ್ | ವದಂತಿ ಹಿ ಲೌಕಿಕಾಃ ' ಹೃಷ್ಟೋ ಜಾತಃ ' ' ಕ್ರುದ್ಧೋ ಜಾತಃ ' ಇತಿ | ತಮ್ ಆತ್ಮಾನಮ್ ಓಮ್ ಇತ್ಯೇವಮ್ ಓಂಕಾರಾ ಲವ್ಯನಾಃ ಸನ್ತಃ ಯಥೋಕ್ತಕಲ್ಪನಯಾ ಧ್ಯಾಯಥ ಚಿಂತಯತ | ಉಕ್ತಂ ವಕ್ತವ್ಯಂ ಚ ಶಿಷ್ಯೇಭ್ಯಃ ಆಚಾರ್ಯೇಣ ಜಾನತಾ | ಶಿಷ್ಯಾಶ್ಚ ಬ್ರಹ್ಮವಿದ್ಯಾ (?) ವಿವಿಧಿಸುತ್ತಾತ್ ನಿವೃತ್ತಕರ್ಮಾಣೋ ಮೋಕ್ಷಸಥೇ ಪ್ರವೃತ್ತಾಃ | ತೇಷಾಂ ನಿರ್ವಿಘ್ನತಯಾ ಬ್ರಹ್ಮ ಪ್ರಾಪ್ತಿಮ್ ಆಶಾಸ್ತ್ರಾಚಾರ್ಯಃ | ಸ್ಪಷ್ಟಿ ನಿರ್ವಿಘ್ನಮ್ ಅಸ್ತು ವಃ ಯುಷ್ಮಾಕಂ ಪಾರಾಯ¹ ಪರಕೂಲಾಯ | ಪರಸ್ತಾತ್ | ಕಸ್ತಾತ್ ?² ಅವಿದ್ಯಾತಮಸಃ | ಅವಿದ್ಯಾ ರಹಿತಬ್ರಹ್ಮಾತ್ಮಸ್ವರೂಪಗಮನಾಯ ಇತ್ಯರ್ಥಃ ||

(ಭಾಷ್ಯಾರ್ಥ)

ಮತ್ತು ಹಾರಿಕೋಲುಗಳಂತೆ ಹೇಗೆ ಬಂಡಿಯ (ಚಕ್ರದ) ಗುಂಬದಲ್ಲಿ ಹಾರಿಕೋಲುಗಳು ಸೇರಿಕೊಂಡಿರುವವೋ ಹಾಗೆ ಎಲ್ಲಾ ಕಡೆಯಲ್ಲಿಯೂ ದೇಹವನ್ನು ವ್ಯಾಪಿಸಿಕೊಂಡಿರುವ ನಾಡಿಗಳು ಎಲ್ಲಿ, ಯಾವ ಹೃದಯದಲ್ಲಿ (ಬಂದು) ಸೇರಿಕೊಂಡಿರುವವೋ (ಅದರೊಳಗೆ) ಹೊಕ್ಕಿರುವವೋ, ಆ ಹೃದಯದಲ್ಲಿ ಬುದ್ಧಿಯ ಪ್ರತ್ಯಯಗಳಿಗೆ ಸಾಕ್ಷಿಯಾಗಿ³ ಆ ಈ ಪ್ರಕೃತನಾದ⁴ ಆತ್ಮನು ಒಳಗೆ ಎಂದೆ

1. ವಾ|| ಪಾಠಃ ' ಪರಾಯ ' ಎಂಬ ಅ|| ಪಾಠಕ್ಕಿಂತ ಉತ್ತಮ.
2. ಇಲ್ಲಿ ವಾ|| ಪಾಠವು ಬೇರೆಯಾಗಿದೆ ; ಅ|| ಪಾಠವೇ ಉತ್ತಮ.
3. ಈ ಆತ್ಮನನ್ನು ನಮ್ಮ ಬುದ್ಧಿಯ ಪ್ರತ್ಯಯಗಳಿಗೆ ಸಾಕ್ಷಿಯಾಗಿರುವ ಸ್ವರೂಪ ದಿಂದಲೇ ಅರಿತುಕೊಳ್ಳಬೇಕು
4. ಪರನೂತನೇ ಪ್ರಕೃತನು, ಅವನನ್ನೇ ಇಲ್ಲಿ ಹೃದಯದಲ್ಲಿರುವನೆಂದು ಅರಿತು ಕೊಳ್ಳಬೇಕು.

(ಹೃದಯದ) ನಡುವೇ ಚರತೇ = ಚರತಿ ಸಂಚರಿಸುತ್ತಿರುವನು, ಇರುತ್ತಾನೆ; ನೋಡುತ್ತಲೂ ಕೇಳುತ್ತಲೂ ಠೋಚಿಸುತ್ತಲೂ ಅರಿಯುತ್ತಲೂ ಬಲುಬಗೆಯಲ್ಲಿ ಸಿಟ್ಟು, ಹರ್ಷ-ಮುಂತಾದ ಅನೇಕ ಪ್ರತ್ಯಯಗಳಿಂದ¹ ಅನೇಕ ವಿಧವಾಗಿ ಹುಟ್ಟುವಂತಿರುವದರಿಂದ² ಹುಟ್ಟುತ್ತಾನೆ (ಎಂದಿದೆ). ಏಕೆಂದರೆ ಇವನು ಅಂತಃಕರಣವೆಂಬ ಉಪಾಧಿಯನ್ನನುಸರಿಸಿಯೇ (ಹೀಗೆ ತೋರುತ್ತಿರುತ್ತಾನೆ). 'ಹೃಷ್ಣನಾದನು', 'ಸಿಟ್ಟಾದನು' ಎಂದು ಲೋಕದ (ಜನರೂ) ಆಡಿಕೊಳ್ಳುತ್ತಾರಲ್ಲವೆ?³

(ಇಂಥ) ಆ ಆತ್ಮನನ್ನು ಓಂಕಾರವನ್ನು ಅವಲಂಬಿಸಿದವರಾಗಿ ಹಿಂದೆ ಹೇಳಿದ ಕಲ್ಪನೆಯಿಂದ⁴ ಧ್ಯಾನಿಸಿರಿ, ಚಿಂತಿಸಿರಿ. (ಇದು ತತ್ತ್ವವನ್ನು) ಬಲ್ಲ ಗುರುವು ಶಿಷ್ಯರಿಗೆ ಹೇಳಿರುವುದು, ಮತ್ತು (ಮುಂದೆಯೂ) ಹೇಳತಕ್ಕದ್ದು⁵. ಮತ್ತು ಶಿಷ್ಯರು ಬ್ರಹ್ಮವಿದ್ಯೆಯನ್ನು (?) ತಿಳಿಯಬೇಕೆಂದು ಕರ್ಮಗಳನ್ನು ಬಿಟ್ಟು ನೋಕ್ಷದ ಹಾದಿಯಲ್ಲಿ ಹೊರಟಿರುತ್ತಾರೆ(ಷ್ಟೆ). ಅವರಿಗೆ ಯಾವ ಅಡ್ಡಿಗಳೂ ಇಲ್ಲದಂತೆ⁶ ಬ್ರಹ್ಮಪ್ರಾಪ್ತಿಯಾಗಲಿ ಎಂದು ಆಚಾರ್ಯನು ಹಾರೈಸುತ್ತಾನೆ. ನಿಮಗೆ 'ವಃ' ನಿಮ್ಮಗಳಿಗೆ ಪಾರಕ್ಕೆ ಎಂದರೆ ಆಚೀರು 'ದಡಕ್ಕೆ (ಹೋಗುವ ನಿಮಗೆ) ಸ್ವಸ್ತಿ, ಯಾವ ಅಡ್ಡಿಯೂ ಇಲ್ಲದಂತಾಗಲಿ! ಆಚೀಯಿರುವ; ಯಾವದರಿಂದ (ಆಚೀಯಿರುವ)? ಅವಿದ್ಯೆ ಎಂಬ ಕತ್ತಲೆಯಿಂದ⁷ ಅವಿದ್ಯೆಯಿಲ್ಲದ ಬ್ರಹ್ಮಾತ್ಮನ ಸ್ವರೂಪವನ್ನು ಸೇರುವದಕ್ಕೆ (ಹೊರಟಿರುವ ನಿಮಗೆ ಸ್ವಸ್ತಿಯಾಗಲಿ!) ಎಂದರ್ಥ.

1. ಸಿಟ್ಟು ಮುಂತಾದ ವೃತ್ತಿಗಳಿಂದ ತಾನೂ ಬೇರ್ಪಡುವಂತೆ ಆತ್ಮನು ತೋರುತ್ತಿರುತ್ತಾನೆ.
2. ತಪ್ಪು ತಿಳಿವಳಿಕೆಯಿಂದ ಆತ್ಮನೇ ಮಾರ್ಪಡುವಂತೆ ತೋರಿದರೂ ನಿಜವಾಗಿ ಮಾರ್ಪಡುವದಿಲ್ಲ.
3. 'ಹೃಷ್ಣೋ ಜಾತಃ' ಎಂಬ ಸಂಸ್ಕೃತವಾಕ್ಯಕ್ಕೆ ಹೃಷ್ಣನಾಗಿ ಹುಟ್ಟಿದನು ಎಂದು ಅಕ್ಷರಾರ್ಥ. 'ಆದನು' ಎಂಬ ಕನ್ನಡದ ಮಾತೂ ರೂಪಾಂತರವನ್ನು ಹೊಂದಿದನೆಂಬುದನ್ನೇ ತಿಳಿಸುತ್ತದೆ. ಹೀಗೆ ರೂಪಾಂತರವನ್ನು ಹೊಂದುವಂತಿರುವವನ ನಿಜವಾದ ಸ್ವರೂಪವೇ ಪ್ರಕೃತನಾದ ಪರಮಾತ್ಮನು.
4. ಪ್ರಣವವೇ ಬಿಲ್ಲು, ಆತ್ಮನೇ ಬಾಣ-ಎಂದು ಮುಂತಾಗಿ ಹಿಂದೆ ಹೇಳಿರುವ ಕಲ್ಪನೆಯಿಂದ.
5. ಗುರುವು ಹೀಗೆ ಮಾಡಬೇಕೆಂದು ಶ್ರುತಿ ಹೇಳುತ್ತಿದೆ.
6. ಸಾಮಾನ್ಯರು ಪ್ರಯತ್ನಿಸಿದರೆ ಆತ್ಮಜ್ಞಾನಕ್ಕೆ ದೇವತೆಗಳು ಅಡ್ಡಿಯನ್ನು ಮಾಡುವರೆಂದು ಶ್ರುತಿ. ಬೃ. ೧-೪-೧೦.
7. ಅವಿದ್ಯೆಯೆಂಬ ಕತ್ತಲೆಯು ಮುಸುಕಿರುವದರಿಂದ ಜೀವನು ಅಲ್ಪಜ್ಞನಾಗಿರುತ್ತಾನೆ; ಅವಿದ್ಯೆಯಿಲ್ಲದ ಬ್ರಹ್ಮಸ್ವರೂಪವೇ ತಾನೆಂಬುದನ್ನು ಜ್ಞಾನದಿಂದ ಮುಮುಕ್ಷುಗಳು ಅರಿತುಕೊಳ್ಳುವದಕ್ಕೆ ಪ್ರಯತ್ನಿಸುತ್ತಾರೆ.

(ಭಾಷ್ಯ)

೭೯. ಯೋಽಸೌ ತಮಸಃ ಪರಸ್ತಾತ್ ಸಂಸಾರಮಹೋದಧಿಂ ತೀರ್ತ್ವಾ ಗ್ನವ್ಯಃ ಪರವಿದ್ಯಾವಿಷಯಃ¹ ಸ ಕಸ್ಮಿನ್ ವರ್ತತ ಇತಿ ? ಆಹ—

(ಭಾಷ್ಯಾರ್ಥ)

ಕತ್ತಲೆಗೆ ಆಚೆ ಇರುವವನಾಗಿಯೂ ಸಂಸಾರವೆಂಬ ಹೆಗ್ಗಡಲನ್ನು ದಾಟಿಹೋಗಿ (ಸೇರಬೇಕಾಗಿರುವ) ಯಾವ ಪರವಿದ್ಯೆಯ ವಿಷಯನಾದ ಈ (ಪರಮಾತ್ಮನುಂಟಲ್ಲ), ಇವನು ಏತರಲ್ಲಿರುವನು ? ಎಂದರೆ (ಈ ಮಂತ್ರವು) ಹೇಳುತ್ತದೆ:--

ಯಃ ಸರ್ವಜ್ಞಃ ಸರ್ವವಿದ್

ಯಸ್ಯೈಷ ಮಹಿಮಾ ಭುವಿ |

ದಿವ್ಯೇ ಬ್ರಹ್ಮಪುರೇ ಹ್ಯೇಷ

ವ್ಯೋನ್ನಾತ್ಮಾಪ್ರತಿಷ್ಠಿತಃ

|| ೭ ||³

೭. ಯಾವನು ಸರ್ವಜ್ಞನೋ (ಯಾವನು) ಸರ್ವವಿತ್ತೋ ಯಾವನಿಗೆ ಭೂಮಿಯಲ್ಲಿ ಇದು ಮಹಿಮೆಯೋ ಈ ಆತ್ಮನು ದಿವ್ಯವಾದ ಬ್ರಹ್ಮಪುರದಲ್ಲಿ ವ್ಯೋಮದಲ್ಲಿ ಪ್ರತಿಷ್ಠಿತನಾಗಿರುತ್ತಾನೆ.

(ಭಾಷ್ಯ)

೮೦. 'ಯಃ ಸರ್ವಜ್ಞಃ ಸರ್ವವಿತ್' ವ್ಯಾಖ್ಯಾತಃ | ತಂ ಪುನರ್ವಿನಿಷ್ಠಿ | ಯಸ್ಯ ಏಷಃ ಪ್ರಸಿದ್ಧಃ ಮಹಿಮಾ ವಿಭೂತಿಃ | ಕೋಽಸೌ ಮಹಿಮಾ ? ಯಸ್ಯೇವೇ ದ್ಯಾವಾಪೃಥಿವ್ಯೌ ಶಾಸನೇ ವಿಧೃತೇ ತಿಷ್ಠತಃ | ಸೂರ್ಯಾಚ್ಚಂದ್ರಮಸೌ ಯಸ್ಯ ಶಾಸನೇ ಅಲಾತಚಕ್ರವತ್ ಅಜಸ್ತಂ ಭ್ರಮತಃ | ಯಸ್ಯ ಶಾಸನೇ ಸರಿತಃ ಸಾಗರಾಶ್ಚ ಸ್ವಗೋಚರಂ ನಾತಿಕ್ರಾಮನ್ತಿ | ತಥಾ ಸ್ಥಾನರಂ ಜಜ್ಞಮಂ ಚ ಯಸ್ಯ ಶಾಸನೇ ನಿಯತಮ್ | ತಥಾ⁴ ಋತವೇದಯನೇ ಅಬ್ಧಾಶ್ಚ ಯಸ್ಯ ಶಾಸನಂ ನಾತಿಕ್ರಾಮನ್ತಿ | ತಥಾ ಕರ್ತಾರಃ ಕರ್ಮಾಣಿ ಫಲಂ ಚ ಯಚ್ಛಾಸನಾತ್ ಸ್ವಂ ಸ್ವಂ ಕಾಲಂ ನಾತಿವರ್ತಂತೇ | ಸ ಏಷ ಮಹಿಮಾ ಭುವಿ ಲೋಕೇ ಯಸ್ಯ ಸ ಏಷ ಸರ್ವಜ್ಞ ಏವಂ ಮಹಿಮಾ ದೇವಃ ದಿವ್ಯೇ ದ್ಯೋತನವತಿ ಸರ್ವಬೌದ್ಧಪ್ರತ್ಯಯಕೃತದ್ಯೋತನೇ ಬ್ರಹ್ಮಪುರೇ | ಬ್ರಹ್ಮಣೋಽತ್ರ

1. ವಾ|| ಪಾಠ.

2. ಹೃದಯಪುಂಡರೀಕದಲ್ಲಿರುವದೆಂದು ಚಿಂತಿಸುವ ಬ್ರಹ್ಮವು ಪರವಿದ್ಯೆಯ ವಿಷಯವೆಂದು ಭಾಷ್ಯಕಾರರು ಸ್ಪಷ್ಟವಾಗಿ ತಿಳಿಸಿದಂತಾಗಿದೆ.

3. ಇಲ್ಲಿ ಕೊಟ್ಟಿರುವ ಮಂತ್ರವಿಭಾಗವು ವಾ|| ಕಾ|| ಪಾಠದಂತೆ; ಆ|| ಪಾಠದಲ್ಲಿ ೭, ಅ—ಎರಡೂ ಸೇರಿ ಒಂದೇ ಮಂತ್ರವಾಗಿದೆ.

4. ವಾ|| ಪಾಠ.

ಚೈತನ್ಯಸ್ವರೂಪೇಣ ನಿತ್ಯಾಭಿವ್ಯಕ್ತತ್ವಾತ್ ಬ್ರಹ್ಮಣಃ ಪುರಂ ಹೃದಯಪುಣ್ಡರೀಕಮ್ | ತಸ್ಮಿನ್ ಯದ್ ವೈಷ್ಣೇಮ ತಸ್ಮಿನ್ ವೈಷ್ಣೇಮ್ನಿ ಆಕಾಶೇ ಹೃತ್ಪುಣ್ಡರೀಕಮಧ್ಯಸ್ಥೇ ಪ್ರತಿಷ್ಠಿತ ಇವ ಉಪಲಭ್ಯತೇ| ನ ಹಿ ಆಕಾಶವತ್ ಸರ್ವಗತಸ್ಯ ಗತೀ, ಆಗತೀ, ಪ್ರತಿಷ್ಠಾ ನಾ ಅನ್ಯಥಾ ಸಂಭವತಿ ||

(ಭಾಷ್ಯಾರ್ಥ)

“ಯಾವನು ಸರ್ವಜ್ಞನೋ (ಯಾವನು) ಸರ್ವವಿತ್ತೋ” ಎಂಬುದರ ಅರ್ಥವನ್ನು (ಹಿಂದೆ)¹ ವಿವರಿಸಿರುತ್ತದೆ. ಅವನನ್ನು ಮತ್ತೊಂದು ವಿಶೇಷಣದಿಂದ (ತಿಳಿಸುತ್ತ)ದೆ: ಯಾವನಿಗೆ ಈ ಪ್ರಸಿದ್ಧವಾದ ಮಹಿಮೆಯು ಎಂದರೆ ವಿಭೂತಿ (ಯಿರುವದೋ). ಈ ಮಹಿಮೆ ಎಂಬುದು ಯಾವದು? “ಯಾವ (ಈ ಆತ್ಮನ) ಅಪ್ಪಣೆಯಿಂದ ಭೂವ್ಯಂತರಿಕ್ಷಗಳು ಎರಡೂ ತಡೆದುಕೊಂಡು ನಿಂತಿರುವವು; ಯಾವ (ಈತನ) ಅಪ್ಪಣೆಯಿಂದಲೇ ಸೂರ್ಯಚಂದ್ರರು ದುಂಡಗೆ ತಿರುಗಿಸಿದ ಕೊಳ್ಳಿಯಂತೆ (ಒಂದೇ ಸಮನೆ) ಯಾವಾಗಲೂ ಸುತ್ತುತ್ತಿರುವರು; ಯಾವ (ಈತನ) ಅಪ್ಪಣೆಯಿಂದ ನದಿಗಳೂ ಸಮುದ್ರಗಳೂ ತಮ್ಮ ಮೇರೆಯನ್ನು ತಪ್ಪದೆ ಇರುವವು; ಹಾಗೂ ಸ್ಥಾವರವೂ ಜಂಗಮವೂ ಯಾವ (ಈತನ) ಅಪ್ಪಣೆಗೆ ಕಟ್ಟುಬಿದ್ದಿರುವದು; ಹಾಗೂ ಮತುಗಳೂ ಆಯನಗಳೂ ವರ್ಷಗಳೂ ಯಾವ (ಈತನ) ಅಪ್ಪಣೆಯನ್ನು ಮೀರದೆ ಇರುತ್ತಿರುವವು; ಹಾಗೂ (ಕರ್ಮವನ್ನು) ಮಾಡುವವರು, ಕರ್ಮಗಳು, ಫಲ- (ಇವೆಲ್ಲ)ವೂ ಯಾವ (ಈತನ) ಅಪ್ಪಣೆಯಿಂದ ತಮ್ಮ (ತಮ್ಮ) ಕಾಲವನ್ನು ಮೀರದೆ ಇರುವವು. ಆ ಇಂಥ ಮಹಿಮೆಯು² ಭೂಮಿಯಲ್ಲಿ ಎಂದರೆ ಲೋಕದಲ್ಲಿ ಯಾವನ ದಾಗಿರುವದೋ ಆ ಸರ್ವಜ್ಞನಾದ ಇಂಥ ಮಹಿಮೆಯ ದೇವನು ದಿವ್ಯವಾದ ಎಂದರೆ ದ್ಯೋತನವುಳ್ಳ ಎಲ್ಲಾ ಬುದ್ಧಿಪ್ರತ್ಯಯಗಳಿಂದಾದ ಬೆಳಕುಳ್ಳ³ ಬ್ರಹ್ಮಪುರದಲ್ಲಿ, ಬ್ರಹ್ಮವು ಇದರಲ್ಲಿ ಚೈತನ್ಯಸ್ವರೂಪದಿಂದ ಯಾವಾಗಲೂ ತೋರಿಕೊಳ್ಳುತ್ತಿರುವದರಿಂದ⁴ ಹೃದಯಕಮಲವು ಬ್ರಹ್ಮಪುರವೆನಿಸುತ್ತದೆ.” ಅದರಲ್ಲಿರುವ ವೈಷ್ಣೇಮವಿದೆಯಷ್ಟೆ,

1. ೧-೧-೯ ರಲ್ಲಿ.

2. ಈ ಮಹಿಮೆಯು ಈಶ್ವರನಿದಾನೆಂದು ತಿಳಿಯುವದಕ್ಕೆ ಸಾಮಾನ್ಯರಿಗೆ ಸಾಧಕವೆಂದು ಶ್ರುತಿಯು ಹೇಳುತ್ತದೆ. ಬೃ. ೩-೮ ನ್ನು ನೋಡಿ.

3. ಅರಸನ ಪುರಕ್ಕೆ ಬೆಳಕುಗಳನ್ನು ಹತ್ತಿಸಿರುವಂತೆ ಬ್ರಹ್ಮಪುರದಲ್ಲಿ ಪ್ರತ್ಯಯಗಳ ಬೆಳಕು ಇರುವದು.

4. ಬುದ್ಧಿ ಪ್ರತ್ಯಯಗಳಿಗೆ ಸಾಕ್ಷಿಯಾಗಿ ತೋರಿಕೊಳ್ಳುತ್ತಿರುವದರಿಂದ.

5. ಛಾ. ಭಾ. ೮-೧-೧ ರಲ್ಲಿರುವ ಬ್ರಹ್ಮಪುರಶಬ್ದದ ವ್ಯಾಖ್ಯಾನವನ್ನು ನೋಡಿ. ಆದರೆ ಇಲ್ಲಿ ದಹರವಿದ್ಯೆಯಂತೆ ಉಪಾಸನೆಯನ್ನು ಹೇಳಿಲ್ಲ.

ಆ ಪ್ರೋಮದಲ್ಲಿ ಹೃತ್ಯಮಲದೊಳಗಿರುವ ಆಕಾಶದಲ್ಲಿ ಪ್ರತಿಷ್ಠಿತನಾಗಿರುವಂತೆ ತೋರುವನು. (ಎಂದರ್ಥ). ಏಕೆಂದರೆ ಆಕಾಶದಂತೆ ಸರ್ವಗತನಾಗಿರುವ ಆತ್ಮನಿಗೆ ಹೋಗುವ ದಾಗಲಿ, ಬರುವದಾಗಲಿ, (ಒಂದು ಕಡೆಯಲ್ಲಿ ಇದ್ದುಕೊಂಡಿರುವದಾಗಲಿ ಬೇರೆಯ ಬಗೆಯಿಂದ ಹೊಂದುವ ಹಾಗೆಯೇ ಇಲ್ಲ.

ಮನೋಮಯಃ ಪ್ರಾಣಶರೀರನೇತಾ

ಪ್ರತಿಷ್ಠಿತೋಽನ್ನೇ ಹೃದಯಂ ಸನ್ನಿಧಾಯ |

ತದ್ವಿಜ್ಞಾನೇನ ಪರಿಪಶ್ಯಂತಿ ಧೀರಾ

ಆನಂದರೂಪಮಮೃತಂ ಯದ್ವಿಭಾತಿ

|| ೮ ||

೮. (ಈ ಆತ್ಮನು) ಮನೋಮಯನು, ಪ್ರಾಣಶರೀರನೇತ್ಯ, ಹೃದಯವನ್ನು ಚೆನ್ನಾಗಿ ಇಟ್ಟು ಅನ್ನದಲ್ಲಿ ಇದ್ದುಕೊಂಡಿರುತ್ತಾನೆ. ಯಾವ ಆನಂದರೂಪವಾದ ಅಮೃತವು ಹೊಳೆಯುತ್ತಿರುವದೋ ಅದನ್ನು ಧೀರರು ವಿಜ್ಞಾನದಿಂದ ಎಲ್ಲಿಲ್ಲಿಯೂ ಕಂಡುಕೊಳ್ಳುವರು.

(ಭಾಷ್ಯ)

೮೧. ಸ ಹಿ ಆತ್ಮಾ ತತ್ರಸ್ಥಃ ಮನೋವೃತ್ತಿಭಿರೇವ ವಿಭಾವ್ಯತೇ ಇತಿ ಮನೋಮಯಃ | ಮನಉಪಾಧಿತ್ವಾತ್ | ಪ್ರಾಣಶರೀರನೇತಾ ಪ್ರಾಣಶ್ಚ ತತ್ ಶರೀರಂ ಚ ಪ್ರಾಣಶರೀರಂ | ತಸ್ಯ ಅಯಂ ನೇತಾ ಸ್ಥೂಲಾತ್ ಶರೀರಾತ್ ಶರೀರಾನ್ತರಂ ಪ್ರತಿ | ಪ್ರತಿಷ್ಠಿತಃ ಅವಸ್ಥಿತಃ ಅನ್ನೇ ಭುಜ್ಯಮಾನಾನ್ಸವಿಪರಿಣಾಮೇ ಪ್ರತಿದಿನಮ್ ಉಪಚೇಯಮಾನೇ ಅಪಚೇಯಮಾನೇ ಚ ಪಿಣ್ಡರೂಪಾನ್ನೇ ಹೃದಯಂ ಬುದ್ಧಿಂ ಪುಣ್ಡರಿಕಚ್ಚಿದ್ರೇ ಸನ್ನಿಧಾಯ ಸಮವಸ್ಥಾಪ್ಯ | ಹೃದಯಾವಸ್ಥಾನಮೇವ ಹಿ ಆತ್ಮನಃ ಸ್ಥಿತಿಃ | ನ ಹಿ ಆತ್ಮನಃ ಸ್ಥಿತಿರನ್ನೇ | ತತ್ ಆತ್ಮತತ್ತ್ವಂ ವಿಜ್ಞಾನೇನ ವಿಶಿಷ್ಟೇನ ಶಾಸ್ತ್ರಾಚಾರ್ಯೋಪದೇಶಜನಿತೇನ ಶಮದಮಧ್ಯಾನಸರ್ವತ್ಯಾಗವೈರಾಗ್ಯೋದ್ಭೂತೇನ ಪರಿಪಶ್ಯಂತಿ ಸರ್ವತಃ ಪೂರ್ಣಂ ಪಶ್ಯಂತಿ ಉಪಲಭಂತೇ ಧೀರಾಃ ವಿವೇಕಿನಃ | ಆನಂದರೂಪಂ ಸರ್ವಾನರ್ಥದುಃಖಯಾಸಪ್ರಹೀಣಮ್ ಅಮೃತಂ ಯದ್ ವಿಭಾತಿ ವಿಶೇಷೇಣ ಸ್ವಾತ್ಮನೈವ ಭಾತಿ ಸರ್ವದಾ ||

1. ಈ. ವಾ|| ಪಾಠವೇ ಸರಿ. ಛಾ. ಭಾ. ೩-೧೪-೨ ರಲ್ಲಿ " ಪ್ರಾಣಶರೀರಃ" ಎಂಬದರ ವ್ಯಾಖ್ಯಾನವನ್ನು ನೋಡಿ.

(ಭಾಷ್ಯಾರ್ಥ)

ಆ ಆತ್ಮನು ಅಲ್ಲಿದ್ದುಕೊಂಡು¹ ಮನಸ್ಸಿನ ವ್ಯತ್ರಿಗಳಿಂದಲೇ ತಿಳಿಯಬರುತ್ತಾನೆ; ಆದ್ದರಿಂದ ಮನೋಮಯನು.² ಏಕೆಂದರೆ ಮನಸ್ಸೇ ಅವನಿಗೆ ಉಪಾಧಿಯು. ಪ್ರಾಣಶರೀರನೇತ್ರ, ಪ್ರಾಣವೆಂಬ ಶರೀರವು ಪ್ರಾಣಶರೀರವು³; ಅದನ್ನು (ಒಂದು) ಸ್ಥೂಲಶರೀರದಿಂದ ಮತ್ತೊಂದು (ಸ್ಥೂಲ) ಶರೀರಕ್ಕೆ ಒಯ್ಯುತ್ತಾನೆ.⁴ ಅನ್ನದಲ್ಲಿ ತಿನ್ನುವ ಅನ್ನದ ಪರಿಣಾಮವಾಗಿ ದಿನದಿನವೂ ಬೆಳೆಯುತ್ತಲೂ ಬಡವಾಗುತ್ತಲೂ ಇರುವ ಶರೀರವೆಂಬ ಅನ್ನ (ಕಾರ್ಯ)ದಲ್ಲಿ ಹೃದಯವನ್ನು ಎಂದರೆ ಬುದ್ಧಿಯನ್ನು (ಹೃದಯ) ಕಮಲದ ರಂಧ್ರದಲ್ಲಿ ಸಂನಿಧಾಯವು ಸಮವಸ್ಥಾಪ್ಯ ಚೆನ್ನಾಗಿ ಇಟ್ಟು (ಎಂದರ್ಥ). ಬುದ್ಧಿಯು ನಿಲ್ಲುವದೇ ಅಲ್ಲವೆ, ಆತ್ಮನು ನಿಂತಿರುವದನ್ನು ವದು? ಆತ್ಮನು (ನಿಜವಾಗಿ) ಅನ್ನದಲ್ಲಿ (ತಾನೇ) ಇರುವನೆನ್ನುವದು (ಸರಿ)ಯಾಗಲಾರದಷ್ಟೆ?⁵ ಆ ಆತ್ಮ ತತ್ತ್ವವನ್ನು ವಿಜ್ಞಾನದಿಂದ ಎಂದರೆ ಶಾಸ್ತ್ರ, ಆಚಾರ್ಯ-ಇವರ ಉಪದೇಶದಿಂದ ಉಂಟಾಗುವದಾಗಿಯೂ, ಶಮ, ದಮ, ಧ್ಯಾನ, ಸರ್ವತ್ಯಾಗ, ನೈರಾಗ್ಯ-ಇವುಗಳಿಂದ ತೋರಿಕೊಳ್ಳುವದಾಗಿಯೂ ಇರುವ ವಿಶಿಷ್ಟವಾದ ಜ್ಞಾನದಿಂದ⁶ ಧೀರರು ಎಂದರೆ ವಿವೇಕಿಗಳು ' ಪರಿಪಶ್ಯಂತಿ ' (ಪರಿ ಎಂದರೆ) ಎಲ್ಲೆಲ್ಲಿಯೂ ಪೂರ್ಣವಾಗಿ ಕಂಡುಕೊಳ್ಳುವರು, ಅರಿತುಕೊಳ್ಳುವರು. ಆನಂದರೂಪವಾದ ಎಂದರೆ ಯಾವ ಅನರ್ಥಗಳ ದುಃಖದ ಆಯಾಸವೂ ಇಲ್ಲದ⁷ ಅಮೃತವಾದ⁸ ಯಾವ (ಬ್ರಹ್ಮವು) ವಿಭಾತಿ ಎಂದರೆ ವಿಶೇಷವಾಗಿ ತಮ್ಮ ಆತ್ಮನಲ್ಲಿಯೇ⁹ ಹೊಳೆಯುತ್ತಿರುವದೋ (ಅದನ್ನು ಧೀರರು ಕಂಡುಕೊಳ್ಳುವರು).

1. ಹೃದಯಪುಂಡರೀಕದಲ್ಲಿದ್ದು ಕೊಂಡು.

2. ಮನೋಮಯ, ಪ್ರಾಣಶರೀರ ಮುಂತಾದವು ಭಾ. ೩-೧೪-೨ ರಲ್ಲಿರುವ ಶಾಂಡಿಲ್ಯವಿದ್ಯೆಯಲ್ಲಿರುವ ವಿಶೇಷಣಗಳೇ ಆದರೂ ಇಲ್ಲಿ ಉಪಾಸನೆಗಾಗಿ ಇವನ್ನು ಹೇಳಿಲ್ಲ. ಇದು ಕ್ರಮುಮುಕ್ತಿಗಾಗಿ ಹೇಳಿದ ಉಪಾಸನೆ ಎಂಬ ಮತವನ್ನು ಒಪ್ಪಿಕೆಯಲ್ಲಿ ವಿಮರ್ಶಿಸಿದೆ.

3. ಸೂಕ್ಷ್ಮಶರೀರವು. ಈ ಶರೀರವನ್ನು ಜೊತೆಯಲ್ಲಿ ತೆಗೆದುಕೊಂಡೇ ಜೀವನು ಶರೀರಾಂತರಕ್ಕೆ ಹೋಗುವನು. ಸೂ. ಭಾ. ೩-೧-೧ ನೋಡಿ.

4. ಸೂಕ್ಷ್ಮಶರೀರದೊಡನೆ ದೇಹದಿಂದ ದೇಹಕ್ಕೆ ಹೋಗುತ್ತಾನೆಂಬ ವ್ಯವಹಾರಕ್ಕೆ ವಿಷಯನಾಗುತ್ತಾನೆ ಎಂದರ್ಥ. ಸೂ. ಕಾ. ಭಾ. ೩-೯.

5. ಹಾಲು ಬೆಂಕಿಯ ಮೇಲಿದೆ ಎಂದರೆ ಪಾತ್ರೆಯಲ್ಲಿ ಹಾಲೂ ಪಾತ್ರೆಯು ಬೆಂಕಿಯ ಮೇಲೂ ಇದೆ ಎಂದು ಅರ್ಥಮಾಡುವಂತೆ ಇಲ್ಲಿ ಆತ್ಮನು ಬುದ್ಧಿಯ ಮೂಲಕ ಶರೀರದಲ್ಲಿ ತೋರಿಕೊಳ್ಳುತ್ತಾನೆ.

6. ಗೀ. ಭಾ. ೨-೨೧ ನೋಡಿ.

7. " ಸುಖರೂಪಮ್ " ಎಂಬ ವಾ|| ಪಾಠವು ಅವಶ್ಯವಿಲ್ಲ; ವಿಷಯಗಳನ್ನು ಉಪಭೋಗಿಸುವ ದುಃಖವಿಲ್ಲದ ಆನಂದವು ಅತ್ಮಸ್ವರೂಪದಲ್ಲಿದೆ ಎಂಬುದು ಪ್ರಕೃತ ಮಾ. ಭಾ. ೫ ರಲ್ಲಿ ' ಆನಂದಮಯಃ ' ಎಂಬುದರ ವ್ಯಾಖ್ಯಾನವನ್ನು ನೋಡಿ.

8. ಸ್ವರೂಪವೇ ಆಗಿರುವದರಿಂದ ನಾಶವಿಲ್ಲದ ಸ್ವಭಾವದ.

9. ಅದು ತಾನೇ ಎಂದು ವಿಶೇಷರೂಪದಿಂದ.

ಪರಮಾತ್ಮಜ್ಞಾನದ ಫಲ

(ಭಾಷ್ಯ)

೮೨. ಅಸ್ಯ ಪರಮಾತ್ಮಜ್ಞಾನಸ್ಯ ಫಲಮಿದಮ್ ಅಭಿಧೀಯತೇ-

(ಭಾಷ್ಯಾರ್ಥ)

ಈ ಪರಮಾತ್ಮಜ್ಞಾನಕ್ಕೆ ಫಲವಾಗಿ ಇದನ್ನು ಹೇಳಲಾಗುತ್ತದೆ:-

ಭಿದ್ಯತೇ ಹೃದಯಗ್ರನ್ಥಿ-

ಶ್ರಿದ್ಯಂತೇ ಸರ್ವಸಂಶಯಾಃ |

ಕ್ಷೀಯಂತೇ ಚಾಸ್ಯ ಕರ್ಮಾಣಿ

ತಸ್ಮಿನ್ ದೃಷ್ಟೇ ಪರಾವರೇ

|| ೯ ||

೯. ಆ ಪರಾವರನನ್ನು ಕಂಡುಕೊಂಡರೆ ಹೃದಯಗ್ರಂಥಿಯು ಭೇದವಾಗುತ್ತದೆ. ಸರ್ವಸಂಶಯಗಳೂ ಭೇದವಾಗುವವು. ಇವನ ಕರ್ಮಗಳೂ ಕ್ಷಯವಾಗುವವು.

(ಭಾಷ್ಯ)

೮೩. 'ಭಿದ್ಯತೇ' ಹೃದಯಗ್ರನ್ಥಿಃ' | (ಹೃದಯಗ್ರನ್ಥಿಃ) ಅವಿದ್ಯಾವಾಸನಾ ಪ್ರಚಯಃ, ಬುದ್ಧಾಶ್ರಯಃ ಕಾಮಃ | " ಕಾಮಾ ಯೇನಸ್ಯ ಹೃದಿ ಶ್ರಿತಾಃ " (ಬೃ. ೪-೪-೨, ಕ. ೨-೩-೧೪) ಇತಿ ಶ್ರುತ್ಯನ್ತರಾತ್ ಹೃದಯಾಶ್ರಯೋನಸೌ ನಾತ್ಮಾ ಶ್ರಯಃ | ಭಿದ್ಯತೇ ಭೇದಂ ವಿನಾಶಮ್ ಆಯಾತಿ | ಭಿದ್ಯಂತೇ ಸರ್ವಜ್ಞೇಯವಿಷಯಾಃ ಸಂಶಯಾಃ ಲೌಕಿಕಾನಾಮ್ ಅಮರಣಾತ್^೨ ಗಜ್ಜ್ಞೋಪೋವತ್ ಪ್ರವೃತ್ತಾಃ ವಿಚ್ಛೇದಮ್ ಆಯಾನ್ತಿ | ಅಸ್ಯ ವಿಚ್ಛಿನ್ನಸಂಶಯಸ್ಯ ನಿವೃತ್ತಾವಿದ್ಯಸ್ಯ ಯಾನಿ ವಿಜ್ಞಾನೋತ್ಪತ್ತಿಃ ಪ್ರಾಕ್ತನಾನಿ ಜನ್ಮಾನ್ತರೇ ಚ ಅಪ್ರವೃತ್ತಫಲಾನಿ ಜ್ಞಾನೋತ್ಪತ್ತಿ ಸಹಭಾವೀನಿಃ ಚ ಕ್ಷೀಯಂತೇ ಕರ್ಮಾಣಿ | ನ ತು ಏತಜ್ಞನ್ಮಾರಮ್ಭಕಾಣಿ | ಪ್ರವೃತ್ತ ಫಲತ್ವಾತ್ | ತಸ್ಮಿನ್ ಸರ್ವಜ್ಞೇ ಅಸಂಸಾರಿಣಿ ಪರಾವರೇ ಪರಂ ಚ ಕಾರಣಾತ್ಮನಾ ಅವರಂ ಚ ಕಾರ್ಯಾತ್ಮನಾ ತಸ್ಮಿನ್ ಪರಾವರೇ ಸಾಕ್ಷಾತ್ "ಅಹಮಸ್ಮಿ" ಇತಿ ದೃಷ್ಟೇ ಸಂಸಾರಕಾರಣೋಚ್ಛೇದಾತ್ ಮುಚ್ಯತೇ ಇತ್ಯರ್ಥಃ ||

1. ವಾ|| ಪಾಠದಲ್ಲಿ 'ಹೃದಯಗ್ರನ್ಥಿಃ' ಎಂಬ ಮಾತಿಲ್ಲ. ಅ|| ಪಾಠದಲ್ಲಿ ಕಂಸದಲ್ಲಿ ಹಾಕಿರುವ ಮಾತು ಬೇಕೆಂದು ತೋರುತ್ತದೆ.

2. " ಅಮರಣಾತ್ " ಎಂಬ ಪಾಠದಲ್ಲಿ ತು ಬೇಕಿಲ್ಲ.

(ಭಾಷ್ಯಾರ್ಥ)

ಹಿರಣ್ಮಯವಾದ ಎಂದರೆ ಬೆಳಕಿನಿಂದ ತುಂಬಿರುವ, ಬುದ್ಧಿಯ ವಿಜ್ಞಾನಗಳ ಬೆಳಕುಳ್ಳ¹ ಎಂದರ್ಥ. ಅಂಥ ಹೆಚ್ಚಿನ ಕೋಶದಲ್ಲಿ ಕತ್ತಿಯ ಒರೆಯಂತೆ ಆತ್ಮ ಸ್ವರೂಪವನ್ನು ಅರಿತುಕೊಳ್ಳುವದಕ್ಕೆ ಸ್ಥಾನವಾಗಿರುವದರಿಂದ (ಅದು 'ಕೋಶ' ಒರೆ ಎನಿಸಿಕೊಂಡಿದೆ). ಎಲ್ಲಕ್ಕೂ ಅದು ಒಳಗಡೆಯಲ್ಲಿರುವದರಿಂದ² ಅದು ಹೆಚ್ಚಿನ (ಕೋಶವು). ಆ (ಹೆಚ್ಚಿನ ಕೋಶದಲ್ಲಿ) ರಜಸ್ವಿಲ್ಲದ ಎಂದರೆ ಅವಿದ್ಯೆಯೇ ಮುಂತಾದ ಯಾವ ಧೂಳಿನ ಕಶ್ಮಲವೂ ಇಲ್ಲದ³ ಬ್ರಹ್ಮವು ಎಲ್ಲಕ್ಕಿಂತಲೂ ದೊಡ್ಡದಾಗಿರುವದರಿಂದಲೂ ಎಲ್ಲದರ ರೂಪದಲ್ಲಿರುವದರಿಂದ (ಬ್ರಹ್ಮವೆನಿಸಿರುವ ತತ್ತ್ವವು ಇದ್ದುಕೊಂಡಿರುವದು). ನಿಷ್ಕಲವಾದದ್ದು (ಅಡಕ್ಕೆ) ಯಾವ ಕಲೆಗಳೂ ಇರುವದಿಲ್ಲ.⁴ ಅವಯವಗಳಲ್ಲದ್ದು ಎಂದರ್ಥ. (ಹೀಗೆ) ವಿರಜವೂ ನಿಷ್ಕಲವೂ ಆಗಿರುವದರಿಂದ ಅದು ಶುಭ್ರವಾಗಿರುವದು, ಎಂದರೆ ಶುದ್ಧವಾಗಿರುವದು. ಜ್ಯೋತಿಗಳಿಗೆಲ್ಲ ಬೆಳಕಿನ ಸ್ವರೂಪವಾಗಿರುವವಕ್ಕೆಲ್ಲ ಎಂದರೆ ಅಗ್ನಿಯೇ ಮುಂತಾದವುಗಳಿಗೂ ಕೂಡ ಅದು ಜ್ಯೋತಿ. (ಅವುಗಳನ್ನೂ) ಬೆಳಗುವಂಥದ್ದು. ಅಗ್ನಿಯೇ ಮುಂತಾದವುಗಳೂಕೂಡ ಜ್ಯೋತಿ (ಎನಿಸಿಕೊಂಡಿ)ರುವದು ಒಳಗಿರುವ ಬ್ರಹ್ಮಾತ್ಮನ ಚೈತನ್ಯಜ್ಯೋತಿಯ ಕಾರಣದಿಂದ ಎಂದರ್ಥ.⁵ ಇನ್ನೊಂದರಿಂದ ಬೆಳಗದೆ ಇರುವ (ಈ) ಆತ್ಮಜ್ಯೋತಿ (ಯುಂಟಲ್ಲ), ಇದೇ ಅಲ್ಲವೆ, ಹೆಚ್ಚಿನ ಜ್ಯೋತಿಯು? ಯಾವ ಅದನ್ನು ಆತ್ಮವಿದರು- ಆತ್ಮವನ್ನು ಎಂದರೆ ಶಬ್ದವೇ ಮುಂತಾದ ವಿಷಯವಾದ ಬುದ್ಧಿ ಪ್ರತ್ಯಯಗಳಿಗೆ ಸಾಕ್ಷಿಯಾಗಿರುವ ತಮ್ಮ (ಸ್ವರೂಪವನ್ನು) ಯಾವ ವಿವೇಕಿಗಳು

1. ಹೃದಯದಲ್ಲಿ ಬುದ್ಧಿಯ ವಿಜ್ಞಾನಗಳೆಂಬ ಬೆಳಕುಗಳು ಇರುತ್ತವೆ. ಅಲ್ಲಿಯೇ ಆತ್ಮನನ್ನು ಅರಿತುಕೊಳ್ಳುವದಕ್ಕೆ ಸೌಕರ್ಯವಿದೆ. ತೈ. ಭಾ. ೨-೧ ರಲ್ಲಿ "ಸಹಿತಂ ಗುಹಾಯಾಮ್" ಎಂಬುದರ ವ್ಯಾಖ್ಯಾನವನ್ನು ನೋಡಿರಿ.

2. ದೇಹ, ಇಂದ್ರಿಯಗಳು, ಪ್ರಾಣ, ಮನಸ್ಸು, ಬುದ್ಧಿ-ಇವುಗಳಲ್ಲಿ ಒಂದಕ್ಕಿಂತ ಒಂದು ಒಳಗೆ ಇವೆ; ಬುದ್ಧಿಯು ಎಲ್ಲಕ್ಕೂ ಒಳಗೆ ಇದೆ. ಬರಿಯ ಮೇಲೆ ಬರಿಯನ್ನು ಹಾಕಿ ತೀರ ಒಳಗಿನ ಬರಿಯೊಳಗೆ ಕತ್ತಿಯನ್ನಿಟ್ಟಿರುವಂತೆ ಬ್ರಹ್ಮವು ತೀರ ಒಳಗಿನ ಬುದ್ಧಿಗೂ ಒಳಗಿದೆ ಎಂದರ್ಥ.

3. ಅವಿದ್ಯೆ, ಕಾಮ, ಕರ್ಮ-ಇವು ಬುದ್ಧಿಯಲ್ಲಿರುವ ಕಶ್ಮಲಗಳು; ಇವು ಬ್ರಹ್ಮದಲ್ಲಿಲ್ಲ.

4. ಪ್ರ. ೬-೪ ರಲ್ಲಿ ಈ ಕಲೆಗಳನ್ನು ಹೇಳಿದೆ. ಇವುಗಳು ಬ್ರಹ್ಮಕ್ಕೆ ಸಂಬಂಧ ಪಟ್ಟವಲ್ಲ.

5. ಬೆಳಕನ್ನೂ ಚೈತನ್ಯವೇ ತೋರಿಸಬೇಕಾಗಿರುವದರಿಂದ ಎಲ್ಲಾ ಬೆಳಕಿಗೂ ಈ ಚೈತನ್ಯವು ಬೆಳಕು.

(ಬೇರ್ಪಡಿಸಿ) ತಿಳಿದುಕೊಂಡಿರುವರೋ ಅವರು ಆತ್ಮವಿದರು. **ಆತ್ಮಪ್ರತ್ಯಯವನ್ನು¹ ಅನುಸರಿಸುವ** (ಜ್ಞಾನಿಗಳು ಮಾತ್ರ) ಅದನ್ನು ಬಲ್ಲರು. ಅದು ಹೆಚ್ಚಿನ ಜ್ಯೋತಿಯಾದ್ದರಿಂದ ಅವರೇ ಅದನ್ನು ಬಲ್ಲರೇ ಹೊರತು ಹೊರಗಿನ ಪ್ರತ್ಯಯಗಳನ್ನು² ಅನುಸರಿಸುವ ಇತರರು (ಅರಿ)ಯರು.

(ಭಾಷ್ಯ)

೮೬. ಕಥಂ ತತ್ “ಜ್ಯೋತಿಷಾಂ ಜ್ಯೋತಿಃ” ಇತಿ? ಉಚ್ಯತೇ—

(ಭಾಷ್ಯಾರ್ಥ)

ಅದು ಜ್ಯೋತಿಗಳೆಲ್ಲಕ್ಕೂ ಜ್ಯೋತಿ ಎಂಬುದು ಹೇಗೆ? ಎಂದರೆ (ಅದನ್ನು ಮುಂದಿನ ಮಂತ್ರವು) ಹೇಳುತ್ತದೆ:—

ನ ತತ್ರ ಸೂರ್ಯೋ ಭಾತಿ ನ ಚಂದ್ರತಾರಕಂ

ನೇಮಾ ವಿದ್ಯುತೋ ಭಾನ್ತಿ ಕುತೋಽಯಮಗ್ನಿಃ |

ತಮೇವ ಭಾನ್ತಮನುಭಾತಿ ಸರ್ವಂ

ತಸ್ಯ ಭಾಸಾ ಸರ್ವಮಿದಂ ವಿಭಾತಿ

|| ೧೧ ||

೧೧. ಅಲ್ಲಿ ಸೂರ್ಯನು ಬೆಳಗುವದಿಲ್ಲ, ಚಂದ್ರತಾರಕಗಳು ಬೆಳಗುವದಿಲ್ಲ, ಈ ಮಿಂಚುಗಳೂ ಬೆಳಗುವದಿಲ್ಲ, ಇನ್ನು ಈ ಬೆಂಕಿ (ಬೆಳಗುವ ಮಾತು) ಎಲ್ಲಿ? ಅವನು ಬೆಳಗುವದನ್ನೇ ಅನುಸರಿಸಿ ಎಲ್ಲವೂ ಬೆಳಗುತ್ತಿರುವದು; ಅವನ ಬೆಳಕಿನಿಂದಲೇ ಇವೆಲ್ಲವೂ ಬೆಳಗುತ್ತಿರುವದು.

(ಭಾಷ್ಯ)

೮೭. ನ ತತ್ರ ತಸ್ಮಿನ್ ಸ್ವಾತ್ಮಭೂತೇ ಬ್ರಹ್ಮಣ ಸರ್ವಾವಭಾಸಕೋಽಪಿ ಸೂರ್ಯಃ ಭಾತಿ | ತದ್ ಬ್ರಹ್ಮ ನ ಪ್ರಕಾರಯತಿ ಇತ್ಯರ್ಥಃ | ಸ ಹಿ ತಸ್ಮೈವ ಭಾಸಾ ಸರ್ವಮ್ ಅನ್ಯತ್ ಅನಾತ್ಮಜಾತಂ ಪ್ರಕಾರಯತಿ | ನ ತು ತಸ್ಯ ಸ್ವತಃ ಪ್ರಕಾಶನ ಸಾಮರ್ಥ್ಯಮ್ | ತಥಾ ನ ಚಂದ್ರತಾರಕಮ್ | ನ ಇಮಾ ವಿದ್ಯುತಃ ಭಾನ್ತಿ ಕುತಃ ಅಯಮಗ್ನಿಃ ಅಸ್ಮದ್ಗೋಚರಃ? ಕಿಂ ಬಹುನಾ? ಯತ್ ಇದಂ ಜಗತ್ ಭಾತಿ ತತ್ ತಮೇವ ಪರಮೇಶ್ವರಂ ಸ್ವತಃ ಭಾರೂಪತ್ವಾತ್ ಭಾನ್ತಂ ದೀಪ್ಯಮಾನಮ್

1. ದ್ರಷ್ಟೃ, ಶ್ರೋತೃ-ಮುಂತಾದ ಪ್ರತ್ಯಯಗಳನ್ನು ಬಿಟ್ಟು ನಿರುಪಹಿತವಾದ ಆತ ಸ್ವರೂಪವನ್ನು ಮಾತ್ರ ತಿಳಿಯುವ ಪ್ರತ್ಯಯವನ್ನು. ಮಂ. ೭, ಬೃ. ೧-೪-೭.

2. ಶಬ್ದಾದಿಗಳನ್ನು ಅರಿಯುವ ಪ್ರತ್ಯಯಗಳು; ಇವನ್ನು ಅನುಸರಿಸುವವರು ತಾವು ಶ್ರೋತ್ರಾದಿ (ಕೇಳುವವರು ಮುಂತಾದ) ರೂಪರೆಂದು ತಪ್ಪಾಗಿ ತಿಳಿದುಕೊಂಡಿರುವರು.

3. “ಇತ್ಯರ್ಥಃ” ಎಂಬ ಆ|| ಪಾಠವು ಇಲ್ಲಿ ಬೇಕಿಲ್ಲ.

ಅನುಭಾತಿ ಅನುದೀಪ್ಯತೇ | ಯಥಾ ಜಲೋಲ್ಮುಕಾದಿ ಅಗ್ನಿ ಸಂಯೋಗಾತ್ ಅಗ್ನಿಂ ದಹಂತಮ್ ಅನು ದಹತಿ ನ ಸ್ವತಃ ತದ್ವತ್ | ತಸ್ಯೈವ ಭಾಸಾ ದೀಪ್ತ್ಯಾ ಸರ್ವ ಮಿದಂ ಸೂರ್ಯಾದಿ ಜಗತ್ ವಿಭಾತಿ | ಯತ ಏವಂ ತದೇವ ಬ್ರಹ್ಮ ಭಾತಿ ಚ ವಿಭಾತಿ ಚ ಕಾರ್ಯಗತೇನ ವಿವಿಧೇನ ಭಾಸಾ, ಅತಃ ತಸ್ಯ ಬ್ರಹ್ಮಣಃ ಭಾರೂಪತ್ವಂ ಸ್ವತಃ ಅವಗಮ್ಯತೇ | ನ ಹಿ ಸ್ವತಃ ಅವಿದ್ಯಮಾನಂ ಭಾಸನಮ್ ಅನ್ಯಸ್ಯ ಕರ್ತುಂ ಶಕ್ನೋತಿ | ಘಟಾದೀನಾಮ್ ಅನ್ಯಾವಭಾಸಕತ್ವಾದರ್ಶನಾತ್ ಭಾರೂಪಾಣಾಂ ಚ ಆದಿತ್ಯಾದೀನಾಂ ತದ್ದರ್ಶನಾತ್ ||

(ಭಾಷ್ಯಾರ್ಥ)

ಅಲ್ಲಿ ಎಂದರೆ ಆ ತನ್ನ¹ ಆತ್ಮನಾದ ಬ್ರಹ್ಮದಲ್ಲಿ ಎಲ್ಲವನ್ನೂ ಬೆಳಗಬಲ್ಲವನಾದ ರೂ ಸೂರ್ಯನು ಬೆಳಗುವದಿಲ್ಲ; ಆ ಬ್ರಹ್ಮವನ್ನು ಬೆಳಗಿ ತೋರಿಸುವದಿಲ್ಲ ಎಂದರ್ಥ. ಏಕೆಂದರೆ ಆ (ಸೂರ್ಯನು) ಆ (ಬ್ರಹ್ಮದ್ದೇ) ಆದ ಬೆಳಕಿನಿಂದ ಮಿಕ್ಕ ಎಲ್ಲಾ ಅನಾತ್ಮಸಮೂಹವನ್ನೂ ಬೆಳಗಿತೋರಿಸುತ್ತಿದಾನೆಯೇ ಹೊರತು ಅವನಿಗೆ ತಾನೇ (ವಸ್ತುಗಳನ್ನು) ಬೆಳಗುವ ಶಕ್ತಿ (ಇರುವ)ದಿಲ್ಲ. ಇದರಂತೆ ಚಂದ್ರತಾರಕೆಗಳೂ (ಬೆಳಗುವ)ದಿಲ್ಲ. ಈ ಮಿಂಚುಗಳೂ ಬೆಳಗುವದಿಲ್ಲ. ಇನ್ನು ನನಗೆ ಕಾಣಿಸುವ ಈ ಬೆಂಕಿಯು (ಬೆಳಗುವ ಮಾತು) ಎಲ್ಲಿಯದು? ಹೆಚ್ಚು (ಹೇಳದ್ದ)ರಂದೇನು? ಈ ಜಗತ್ತು ಬೆಳಗುತ್ತಿದೆಯಷ್ಟೆ; ಇದು ಅದೇ ಪರಮೇಶ್ವರನು ತಾನೇ ಬೆಳಕಿನ ರೂಪವಾಗಿರುವದರಿಂದ ಬೆಳಗುತ್ತಿರುವದನ್ನು, ಹೊಳೆಯುತ್ತಿರುವದನ್ನು ಅನುಸರಿಸಿಯೇ² ಬೆಳಗುತ್ತಿದೆ, ಹೊಳೆಯುತ್ತಿದೆ. ಹೇಗೆ ನೀರು, ಕೊಳ್ಳಿ ಮುಂತಾದದ್ದು ಬೆಂಕಿಯ ಸಂಯೋಗದಿಂದ ಸುಡುವ ಬೆಂಕಿಯನ್ನು ಅನುಸರಿಸಿ ಸುಡುವದೇ ಹೊರತು ತಾನೇ ಸುಡುವದಿಲ್ಲವೋ ಅದರಂತೆ ಅದೇ (ಬ್ರಹ್ಮದ) ಬೆಳಕಿನಿಂದ ಹೊಳೆದಿರುವ (ಈ) ಸೂರ್ಯನೇ ಮುಂತಾದ ಜಗತ್ತು ವಿವಿಧವಾಗಿ ಬೆಳಗುತ್ತಿರುವದು ಒಗ್ಗಿರುವದರಿಂದ ಆ ಬ್ರಹ್ಮವೇ ಬೆಳಗುತ್ತಲೂ ಕಾರ್ಯಗಳಲ್ಲಿರುವ ಬಗೆಬಗೆಯ ಬೆಳಕಿನಿಂದ ಬಗೆಬಗೆಯಾಗಿ ಬೆಳಗುತ್ತಲೂ³ ಇರುವದರಿಂದ ಆ ಬ್ರಹ್ಮವು ತಾನೇ ಬೆಳಕಿನ ರೂಪವಾದದ್ದೆಂದು ನಿಶ್ಚಯವಾಯಿತು. ಏಕೆಂದರೆ ತನ್ನಲ್ಲಿಲ್ಲದ ಬೆಳಕನ್ನು ಮತ್ತೊಂದಕ್ಕೆ ಉಂಟುಮಾಡುವದಕ್ಕೆ (ಅದು)

1. ಸೂರ್ಯನ. ಗೀ. ೧೫-೧೨.

2. ಬ್ರಹ್ಮದ ಬೆಳಕೇ ಜಗತ್ತಿನ ಬೆಳಕೆಂದು ಭಾವ. ಇಲ್ಲಿ ಬೆಳಕೆಂದರೆ ಸೂರ್ಯನೇ ಮುಂತಾದವುಗಳ ಬೆಳಕಿನಂತೆ ಇರುವ ತೇಜಸ್ಸಲ್ಲ. ಈ ಮಂತ್ರದರ್ಥವನ್ನು ಸೂ. ಭಾ. ೧-೩-೨೨ ರಲ್ಲಿ ವಿಚಾರಮಾಡಿದೆ.

3. ಕ. ಭಾ. ೨-೨-೧೫. (ಭಾ. ಭಾ. ೧೫೨) ನ್ನು ಈ ಭಾಷ್ಯಕ್ಕೆ ಹೋಲಿಸಿರಿ.

ಶಕ್ತವಾಗಲಾರದು, ಗಡಿಗೆ ಮುಂತಾದವುಗಳಿಗೆ ಮತ್ತೊಂದನ್ನು ಬೆಳಗುವ (ಶಕ್ತಿಯು) ಕಂಡು ಬರುವದಿಲ್ಲವಾದ್ದರಿಂದಲೂ ಬೆಳಕಿನ ರೂಪದ ಸೂರ್ಯನೇ ಮುಂತಾದವುಗಳಲ್ಲಿ ಅದು¹ ಕಂಡು ಬರುವದರಿಂದಲೂ (ಹೀಗೆಂದು ತಿಳಿಯಬೇಕು).

(ಭಾಷ್ಯ)

ಉ ಯತ್, ತತ್ ಜ್ಯೋತಿಷಾಂ ಜ್ಯೋತಿರ್ಬ್ರಹ್ಮ, ತದೇವ ಸತ್ಯಮ್, ಸರ್ವಂ ತದ್ವಿಕಾರಃ 'ವಾಚಾರವ್ಭಿಣಂ ವಿಕಾರೋ ನಾನುಧೇಯಮಾತ್ರಮ್ ಅನ್ಯತಮ್' ಇತರತ್ ಇತ್ಯೇತಮ್ ಅರ್ಥಂ ವಿಸ್ತರೇಣ ಹೇತುತಃ ಪ್ರತಿಪಾದಿತಂ ನಿಗಮನ ಸ್ಥಾನೀಯೇನ ಮನ್ತ್ರೇಣ ಪುನರುಪಸಂಹರತಿ ||

(ಭಾಷ್ಯಾರ್ಥ)

ಜ್ಯೋತಿಗಳಿಗಿಲ್ಲಕ್ಕೂ ಜ್ಯೋತಿಯಾಗಿರುವ ಆ ಬ್ರಹ್ಮವುಂಟಲ್ಲ, ಅದೇ ಸತ್ಯವು, ಉಳಿದದ್ದೆಲ್ಲವೂ ಅದರ ವಿಕಾರವು; ವಿಕಾರವೆಂಬುದು ಮಾತಿನಿಂದಾಗಿರುವ ಬರಿಯ ಹೆಸರು ಮಾತ್ರವೇ (ಆಗಿರುವದರಿಂದ) ಅನ್ಯತವು ಎಂಬೀ ವಿಷಯವನ್ನು ಎಷ್ಟಾರವಾಗಿ ಹೇತುವನ್ನು ಕೊಟ್ಟು²; (ಅದನ್ನು ಈಗ) ನಿಗಮನದಂತೆ ಇರುವ³ (ಈ) ಮಂತ್ರದಿಂದ ಮತ್ತೂ ಉಪಸಂಹಾರಮಾಡಲಾಗುತ್ತದೆ:---

ಬ್ರಹ್ಮೈವೇದಮನ್ಯುತಂ ಪುರಸ್ತಾತ್

ಬ್ರಹ್ಮ ಪಶ್ಚಾದ್ ಬ್ರಹ್ಮ ದಕ್ಷಿಣತಶ್ಚೋತ್ತರೇಣ |

ಅಧಶ್ಚೋರ್ಧ್ವಂ ಚ ಪ್ರಸೃತಂ

ಬ್ರಹ್ಮೈವೇದಂ ವಿಶ್ವಮಿದಂ ವರಿಷ್ಠಮ್

|| ೧೨ ||

೧೨. ಮುಂದೆ ಇರುವ ಇದು ಅನ್ಯತವಾದ ಬ್ರಹ್ಮವೇ. ಹಿಂದೆ ಬ್ರಹ್ಮವೇ, ದಕ್ಷಿಣಕ್ಕೂ ಬ್ರಹ್ಮವೇ, ಉತ್ತರಕ್ಕೂ (ಬ್ರಹ್ಮವೇ). ಕೆಳಗೂ ಮೇಲೂ ಹಬ್ಬಿರುವದು (ಬ್ರಹ್ಮವೇ). ಇದೆಲ್ಲವೂ ವರಿಷ್ಠವಾದ ಬ್ರಹ್ಮವೇ.

1. ಮಿಕ್ಕ ವಸ್ತುಗಳನ್ನು ಬೆಳಗಿ ತೋರುವದು. ಸ್ವತಃ ಬೆಳಕಿನ ರೂಪವಾಗಿರುವ ದೆಂದು ನಾವು ನಂಬುವ ಪದಾರ್ಥಗಳೇ ಮತ್ತೊಂದಕ್ಕೆ ಬೆಳಗನ್ನು ಕೊಡುವದು ಕಂಡಿದೆ.

2. ಬ್ರಹ್ಮದ ಕಾರ್ಯವಾಗಿ ಬ್ರಹ್ಮದಲ್ಲಿಯೇ ಸರ್ವವೂ ತೋರಿಕೊಂಡಿರುವದೆಂಬ ಹೇತುವಿನಿಂದ ಇದೆಲ್ಲವೂ ಬ್ರಹ್ಮವೇ ಎಂದು ಪ್ರತಿಪಾದಿಸಿದ್ದಾಗಿದೆ.

3. ಯುಕ್ತಿಯಿಂದ ಸಿದ್ಧಪಡಿಸಿದ್ದನ್ನು ಕೊನೆಗೆ ಇಷ್ಟು ಸಿದ್ಧವಾಯಿತು ಎಂದು ಹೇಳುವ ವಾಕ್ಯಕ್ಕೆ ನಿಗಮನವೆಂದು ನ್ಯಾಯಶಾಸ್ತ್ರದಲ್ಲಿ ಹೆಸರು. (ನ್ಯಾಯ. ಸೂ. ೧-೧-೩೯) ಇದು ಸತ್ಯವು ಎಂದು ಪ್ರತಿಜ್ಞೆಯಲ್ಲಿ ಹೇಳಿದ್ದನ್ನು ಹೇತುದೃಷ್ಟಾಂತಗಳಿಂದ ವಿವರಿಸಿ ಹೇಳಿದ ಬಳಿಕ ಈಗ ಬ್ರಹ್ಮವೊಂದೇ ಸತ್ಯವು ಎಂದು ಉಪಸಂಹಾರಮಾಡಿರುತ್ತದೆ.

(ಭಾಷ್ಯ)

೮೯. ಬ್ರಹ್ಮೈವ ಉಕ್ತಲಕ್ಷಣಮ್ (ಅಮೃತಮ್?) ಇದಂ ಯತ್ ಪುರಸ್ತಾತ್ ಅಗ್ರೇ ಅಬ್ರಹ್ಮೈವ¹ ಅವಿದ್ಯಾದೃಷ್ಟೀನಾಂ ಪ್ರತ್ಯವಭಾಸಮಾನಮ್ | ತಥಾ ಪಶ್ಚಾದ್ ಬ್ರಹ್ಮ | ತಥಾ ದಕ್ಷಿಣತಶ್ಚ | ತಥಾ ಉತ್ತರೇಣ | ತಥೈವ ಅಧಸ್ತಾತ್ | ಊರ್ಧ್ವಂ ಚ ಸರ್ವತೋಽನ್ಯದಿವ ಕಾರ್ಯಕಾರೇಣ ಪ್ರಸೃತಂ ಪ್ರಗತಂ ನಾನು ರೂಪವತ್ ಅವಭಾಸಮಾನಮ್ | ಕಿಂ ಬಹುನಾ? ಬ್ರಹ್ಮೈವೇದಂ ವಿಶ್ವಂ ಸಮಸ್ತಮ್ ಇದಂ ಜಗತ್ ವರಿಷ್ಠಂ ವರತಮಮ್ | ಅಬ್ರಹ್ಮಪ್ರತ್ಯಯಃ ಸರ್ವಃ ಅವಿದ್ಯಾಮಾತ್ರಃ ರಜ್ಜ್ವಾಮಿವ ಸರ್ವಪ್ರತ್ಯಯಃ | ಬ್ರಹ್ಮೈವ ಏಕಂ ಸರಮಾರ್ಥಸತ್ಯಮ್ ಇತಿ ವೇದಾನುಶಾಸನಮ್ ||

(ಭಾಷ್ಯಾರ್ಥ)

ಮುಂದೆ ಎದುರಿಗೆ ಅಬ್ರಹ್ಮವೆಂಬಂತೆ ಅನಿದ್ಯೆಯ ದೃಷ್ಟಿಯುಳ್ಳವರಿಗೆ² ತೋರುತ್ತಿರುವ ಇದು ಹಿಂದೆ ಹೇಳಿದಂಥ ಸ್ವರೂಪದ³ (ಅಮೃತನಾದ)⁴ ಬ್ರಹ್ಮವೇ. ಇದರಂತೆ ಹಿಂದೆಯೂ ಬ್ರಹ್ಮವೇ, ಇದರಂತೆ ಬಲಕ್ಕೂ ಬ್ರಹ್ಮವೇ, ಇದರಂತೆ ಎಡಕ್ಕೂ ಬ್ರಹ್ಮವೇ, ಇದರಂತೆಯೇ ಕೆಳಕ್ಕೂ ಮೇಲಕ್ಕೂ ಎಲ್ಲೆಲ್ಲಿಯೂ ಮತ್ತೊಂದು (ವಸ್ತು)ವೆಂಬಂತೆ ಕಾರ್ಯದ ರೂಪದಿಂದ ಹಬ್ಬಿರುವದು (ಎಲ್ಲೆಲ್ಲಿಯೂ) ಹರಡಿಕೊಂಡಿರುವದು, ನಾನುರೂಪಗಳಂತೆ ತೋರುತ್ತಿರುವದು (ಬ್ರಹ್ಮವೇ)⁵. ಹೆಚ್ಚು (ಹೇಳುವದ)ರಂದೇನು? ಇದೆಲ್ಲವೂ ಎಂದರೆ ಈ ಜಗತ್ತೆಲ್ಲವೂ ವರಿಸ್ತುವಾದ ಅಶ್ರೇಷ್ಠವಾದ ಬ್ರಹ್ಮವೇ. ಅಬ್ರಹ್ಮದ ಪ್ರತ್ಯಯವೆಂಬುದೆಲ್ಲವೂ ಹಗ್ಗದಲ್ಲಿ (ಆಗುವ) ಹಾವಿನ ಪ್ರತ್ಯಯದಂತೆ ಬರಿಯ ತಪ್ಪುತಿಳಿವಳಿಕೆ ; ಬ್ರಹ್ಮವೊಂದೇ ನಿಜವಾಗಿ ಸತ್ಯವಾಗಿರುವದು ಎಂಬುದು ನೇದದ ಅನುಶಾಸನವು.⁶

1. “ಬ್ರಹ್ಮೈವ” ಎಂಬ ಅ|| ಪಾಠಕ್ಕಿಂತ ಇದು ಉತ್ತಮ.

2. ಅನಾತ್ಮವನ್ನೂ ಆತ್ಮವನ್ನೂ ಬಿಡಿಸಿ ತಿಳಿದುಕೊಳ್ಳದೆ ದೇಹಾದಿಗಳಲ್ಲಿ ಆತ್ಮಬುದ್ಧಿಯುಳ್ಳವರಿಗೆ.

3. ಅದೃಶ್ಯವೇ ಮುಂತಾದ ಧರ್ಮಗಳುಳ್ಳದ್ದೆಂದು ೧-೧-೬ ರಲ್ಲಿ ಹೇಳಿರುವ ಅಕ್ಷರವೆಂಬ ಹೆಸರಿನ ಬ್ರಹ್ಮವೇ.

4. ಅಮೃತಮ್ ಎಂಬ ಮಾತು ಭಾಷ್ಯದಲ್ಲಿ ಬರೆದವರ ತಪ್ಪಿನಿಂದ ಬಿಟ್ಟು ಹೋಗಿರುತ್ತದೆ.

5. ನಾನುರೂಪಗಳೆಂಬ ಕಾರ್ಯವು ಕಾರಣವಾದ ಬ್ರಹ್ಮಕ್ಕಿಂತ ಬೇರೆಯಲ್ಲ ಎಂಬುದನ್ನು ಸೂ. ಭಾ. ೨-೧-೧೪ ರಲ್ಲಿ ನಿಶ್ಚಾರವಾಗಿ ಪ್ರತಿಪಾದಿಸಿದೆ. ಇದೇ ವೇದಾಂತಿಗಳ ಸತ್ಕಾರ್ಯವಾದವು.

6. ಎಲಾ ಪ್ರತ್ಯಯಗಳಿಂದಲೂ ಬ್ರಹ್ಮವೇ ತೋರಿಬರುತ್ತಿರುವದು ; ಅದರೂ ಬ್ರಹ್ಮವು ನಿಷ್ಪ್ರಸರಿತವೆಂಬುದನ್ನು ಶಾಸ್ತ್ರವೇ ತಿಳಿಸಿಕೊಡುವದರಿಂದ ಬ್ರಹ್ಮವು ಶಾಸ್ತ್ರೈಕಗಮ್ಯವೆನಿಸುತ್ತದೆ-ಎಂದು ಬ್ರಹ್ಮಸಿದ್ಧಿಯಲ್ಲಿ ಮಂಡನಮಿತ್ರರು ಹೇಳಿರುವದಕ್ಕೆ ಇದೇ ಅಭಿಪ್ರಾಯ. ನಾವು ಬ್ರಹ್ಮವೊಂದನ್ನೇ ತಪ್ಪುತಿಳಿವಳಿಕೆಯಿಂದ ಬೇರೆಬೇರೆಯ ಪದಾರ್ಥವೆಂದು ನ್ಯವಹರಿಸುತ್ತಿರುವದರಿಂದ ಬ್ರಹ್ಮವೊಂದನ್ನು ಸರಿಯಾಗಿ ಅರಿತುಕೊಂಡರೆ ಎಲ್ಲವನ್ನೂ ಅರಿತುಕೊಂಡಂತಾಯಿತು ಎಂದು ಅಂಗಿರಸ್ಸು ಶಾನ್ತಕನಿಗೆ ಹೇಳಿದಂತಾಯಿತು.

ಮೂರನೆಯ ಮುಂಡಕ—ಒಂದನೆಯ ಖಂಡ

ಮುಂದಿನ ಗ್ರಂಥದ ಸಂಬಂಧ

(ಭಾಷ್ಯ)

೯೦. ಪರಾ ವಿದ್ಯಾ ಉಕ್ತಾ ಯಯಾ ತದಕ್ಷರಂ ಪುರುಷಾಖ್ಯಂ ಸತ್ಯಮ್ ಅಧಿಗಮ್ಯತೇ | ಯದಧಿಗಮೇ ಹೃದಯಗ್ರನ್ಥ್ಯಾದಿ ಸಂಸಾರಕಾರಣಸ್ಯ ಆತ್ಯಂತಿಕೋ ವಿನಾಶಃ ಸ್ಯಾತ್ | ತದ್ವರ್ಶನೋಪಾಯಶ್ಚ ಯೋಗಃ ಧನುರಾದ್ಯುಪಾದಾನಕಲ್ಪನಯಾ ಉಕ್ತಃ | ಅಥ ಇದಾನೀಂ ತತ್ರಹಕಾರೀಣಿ ಸತ್ಯಾದಿಸಾಧನಾನಿ ವಕ್ತವ್ಯಾನಿ ಇತಿ ತದರ್ಥಃ ಉತ್ತರಗ್ರನ್ಥಾರಂಭಃ | ಪ್ರಾಧಾನ್ಯೇನ ತತ್ತ್ವನಿರ್ಧಾರಣಂ ಚ ಪ್ರಕಾರಾ ನ್ತರೇಣ ಕ್ರಿಯತೇ | ಅತ್ಯಂತದುವಗಾಹತ್ವಾತ್ ಕೃತಮಪಿ | ತತ್ರ ಸೂತ್ರಭೂತೋ ಮನ್ತ್ರಃ ಪರಮಾರ್ಥವಸ್ತುವಧಾರಣಾರ್ಥಮ್ ಉಪನ್ಯಸ್ಯತೇ—

(ಭಾಷ್ಯಾರ್ಥ)

ಯಾವದರಿಂದ ಆ ಅಕ್ಷರವೆಂಬ ಪುರುಷನೆಂಬ ಹೆಸರಿನ ಸತ್ಯವನ್ನು ಅರಿತು ಕೊಳ್ಳಬಹುದೋ (ಆ) ಪರವಿದ್ಯೆಯನ್ನು ಹೇಳಿದ್ದಾಯಿತು. ಆ (ಅಕ್ಷರವನ್ನು) ಅರಿತುಕೊಂಡರೆ ಹೃದಯಗ್ರಂಥಿಯೇ ಮುಂತಾದ ಸಂಸಾರಕಾರಣವು ಅತ್ಯಂತವಾಗಿ ನಾಶವಾಗಬಹುದು. ಆ (ಪುರುಷನನ್ನು) ಕಂಡುಕೊಳ್ಳುವದಕ್ಕೆ ಸಾಧನವಾಗಿ ಧನು ಸ್ಸನ್ನು ತೆಗೆದುಕೊಳ್ಳುವದು ಮುಂತಾದ ಕಲ್ಪನೆಯಾದ ಯೋಗವನ್ನೂ ಹೇಳಿದ್ದಾಯಿತು. ಇನ್ನು ಈಗ ಅದಕ್ಕೆ ಸಹಕಾರಿಗಳಾದ ಸತ್ಯವೇ ಮುಂತಾದ ಸಾಧನಗಳನ್ನು ಹೇಳಬೇಕು ಎಂದು ಅದಕ್ಕಾಗಿ ಮುಂದಿನ ಗ್ರಂಥವನ್ನು ಆರಂಭಿಸಿರುತ್ತದೆ. ಮುಖ್ಯವಾಗಿ ತತ್ತ್ವನಿರ್ಧಾರವನ್ನು ಹಿಂದೆಯೇ ಮಾಡಿದೆಯಾದರೂ (ಅದು) ತಿಳಿಯುವದಕ್ಕೆ ಬಹಳ ಕಷ್ಟವಾಗಿರುವದರಿಂದ (ಇದನ್ನೇ) ಬೇರೆ ಬಗೆಯಿಂದಲೂ ಮಾಡಲಾಗುತ್ತದೆ. ಇಲ್ಲಿ ಪರಮಾರ್ಥವಸ್ತುವನ್ನು ಗೊತ್ತುಪಡಿಸುವದಕ್ಕಾಗಿ ಸೂತ್ರವಾಗಿರುವ (ಒಂದು) ಮಂತ್ರವನ್ನು (ನೋದಲು) ಹೇಳಲಾಗುತ್ತದೆ :-

1. ನಿದ್ರಾದಿಗಳಲ್ಲಿ ಇವು ಕಾಣುವದಿಲ್ಲವಾದರೂ ತೀರ ಹೋಗಿರುವದಿಲ್ಲ. ಅಕ್ಷರ ಪುರುಷನ ಜ್ಞಾನದಿಂದಲೇ ಇವು ತೀರ ಹೋಗಿರುವದಿಲ್ಲ.
2. “ ಧನುರಾದ್ಯುಪಾದಾನ ” ಎಂಬುದಕ್ಕೆ “ ಧನುರುಪಾದಾನಾದಿ ” ಎಂದರ್ಥ. ಅದಿ ಎಂದರೆ ಶರಸಂಧಾನಮುಂತಾದದ್ದು. ೨-೨-೨ ನ್ನು ನೋಡಿ.
3. ವಸ್ತುವನ್ನೇ ಏಕಾಗ್ರವಾಗಿ ಪರಿಶೀಲಿಸುವ ಪ್ರಣಿಧಾನವನ್ನೇ ಇಲ್ಲಿ ಯೋಗವೆಂದು ಕರೆದಿದೆ.
4. ಈ ಮಂತ್ರವು ಅರ್ಥವೇದ ೯-೫-೨೯, ಮುಗ್ಧೇದ ೭-೧೬೪-೨೦ ರಲ್ಲಿದೆ.

ದ್ವಾ ಸುಪರ್ಣಾ ಸಯುಜಾ ಸಖಾಯಾ
 ಸಮಾನಂ ವೃಕ್ಷಂ ಪರಿಷಸ್ವಜಾತೇ |
 ತಯೋರನ್ಯಃ ಪಿಪ್ಪಲಂ ಸ್ವಾದ್ವ-
 ತ್ಯನಶ್ಚನ್ನನ್ಯೋಃಭಿಚಾಕಶೀತಿ

|| ೧ ||

೧. ಜೊತೆಯಲ್ಲಿಯೇ ಇರುವ ಸಖರಾಗಿರುವ ಎರಡು ಸುಪರ್ಣ ಗಳು ಒಂದೇ ವೃಕ್ಷವನ್ನು ಆಲಂಗಿಸಿಕೊಂಡಿವೆ. ಇವುಗಳಲ್ಲಿ ಒಂದು ಸವಿಯ ಪಿಪ್ಪಲವನ್ನು ತಿನ್ನುತ್ತಿದೆ. ಇನ್ನೊಂದು ತಿನ್ನದೆ ನೋಡುತ್ತಿದೆ.

(ಭಾಷ್ಯ).

೯೧. ದ್ವಾ ದ್ವಾ ಸುಪರ್ಣಾ ಸುಪರ್ಣಾ | ಶೋಭನಪತನಾ ಸುಪರ್ಣಾ, ಪಕ್ಷಿಸಾಮಾನ್ಯಾದ್ವಾ ಸುಪರ್ಣಾ | ಸಯುಜಾ ಸಯುಜೌ ಸಹೈವ ಸರ್ವದಾ ಯುಕ್ತೌ ಸಖಾಯಾ ಸಖಾಯೌ ಸಮಾನಾಖ್ಯಾನೌ ಸಮಾನಾಭಿವ್ಯಕ್ತಿಕಾರಣೌ | ಏವಂಭೂತೌ ಸನ್ತೌ ಸಮಾನಮ್ ಅವಿಶೇಷಮ್ ಉಪಲಬ್ಧ್ಯಧಿಷ್ಠಾನತಯಾ ಏಕಂ ವೃಕ್ಷಂ ವೃಕ್ಷಮಿವ ಉಚ್ಚೇದನಸಾಮಾನ್ಯತ್ ಶರೀರಂ ವೃಕ್ಷಂ ಪರಿಷಸ್ವಜಾತೇ ಪರಿಷ್ವಕ್ತವನ್ತೌ ಸುಪರ್ಣಾವಿವ ಏಕಂ ವೃಕ್ಷಂ ಫಲೋಪಭೋಗಾರ್ಥಮ್ | ಆಯಂ ಹಿ ವೃಕ್ಷಃ ಊರ್ಧ್ವಮೂಲಃ ಅವಾಕ್ಯಾಃ ಅಶ್ವತ್ಥಃ ಅವ್ಯಕ್ತಮೂಲಪ್ರಭವಃ ಕ್ಷೇತ್ರ ಸಂಜ್ಞಕಃ ಸರ್ವಪ್ರಾಣಿಕರ್ಮಫಲಾಶ್ರಯಃ | ತಂ ಪರಿಷ್ವಕ್ತೌ ಸುಪರ್ಣಾವಿವ ಅವಿದ್ಯಾಕಾನುಕರ್ಮವಾಸನಾಶ್ರಯಲಿಜ್ಞೋಪಾಧ್ಯಾತ್ಮೇಶ್ವರೌ | ತಯೋಃ ಪರಿಷ್ವಕ್ತಯೋಃ ಅನ್ಯಃ ಏಕಃ ಕ್ಷೇತ್ರಜ್ಞಃ ಲಿಜ್ಞೋಪಾಧಿಃ¹ ವೃಕ್ಷಮಾಶ್ರಿತಃ ಪಿಪ್ಪಲಂ ಕರ್ಮನಿಷ್ಪನ್ನಂ ಸುಖದುಃಖಲಕ್ಷಣಂ ಫಲಂ ಸ್ವಾದು ಅನೇಕವಿಚಿತ್ತವೇದನಾಸ್ವಾದರೂಪಂ ಸ್ವಾದು ಅತ್ತಿ ಭಕ್ಷಯತಿ ಉಪಭುಜ್ಞೋ ಅವಿನೇಕತಃ | ಅನಶ್ಚನ್ ಅನ್ಯಃ ಇತರಃ ನಿತ್ಯಶುದ್ಧಒದ್ಧಮುಕ್ತಸ್ವಭಾವಃ ಸರ್ವಜ್ಞಃ ಸರ್ವಸತ್ತೋಪಾಧಿಃ² ಈಶ್ವರಃ ನಾಶ್ನಾತಿ | ಪ್ರೇರಯಿತಾ ಹ್ಯಸೌ ಉಭಯೋಃ ಭೋಜ್ಯಭೋಕ್ತೋಃ ನಿತ್ಯಸಾಕ್ಷಿತ್ವ ಸತ್ತಾಮಾಶ್ರೇಣ | ಸ ತು ಅನಶ್ಚನ್ ಅನ್ಯಃ ಅಭಿಚಾಕಶೀತಿ ಪಶ್ಯತ್ಯೇವ ಕೇವಲಮ್ | ದರ್ಶನಮಾತ್ರಂ ಹಿ ತಸ್ಯ ಪ್ರೇರಯಿತ್ಯತ್ತಂ ರಾಜವತ್ ||

(ಭಾಷ್ಯಾರ್ಥ)

ದ್ವಾ = ದ್ವಾ ಸುಪರ್ಣಾ = ಸುಪರ್ಣಾ, ಎರಡು ಸುಪರ್ಣಗಳು. ಚೆನ್ನಾಗಿ ಹಾರಾಡುವದರಿಂದ¹ (ಇವು) ಸುಪರ್ಣಗಳು; ಅಥವಾ (ಇಲ್ಲಿ) ಪಕ್ಷಿಗಳ ಹೋಲಿಕೆ

1. " ಲಿಜ್ಞೋಪಾಧಿವೃಕ್ಷಃ " ಎಂಬ ಮುದ್ರಿತಪಾಠಕ್ಕಿಂತ ಇದು ಉತ್ತಮ.
2. ಅ|| ಪಾಠವನ್ನು ಬಿಟ್ಟು ಮಿಕ್ಕ ಕಡೆಯಲ್ಲಿ ಲ್ಲಾ 'ಸತ್ತೋಪಾಧಿಃ' ಎಂದಿಷ್ಟೇ ಇದೆ.
3. ಸುಪರ್ಣ ಎಂಬುದರ ಅವಯವಾರ್ಥದಿಂದ ಈ ಅಭಿಪ್ರಾಯವನ್ನು ತೆಗೆದಿದೆ. ಜೀವನಿಗೆ ಸಂಸಾರಗಮನ, ಈಶ್ವರನಿಗೆ ಶುದ್ಧವಾಗಿರುವ ಗಮನ-ಇವೇ ಹಾರಾಟಗಳು.

ಯನ್ನು ಕೊಟ್ಟಿರುವುದರಿಂದ¹ (ಇವು) ಸುಪರ್ಣಗಳು. ಸಯುಜಾ = ಸಯುಜಾ, ಯಾವಾಗಲೂ ಜೊತೆಯಲ್ಲಿಯೇ ಕೂಡಿಕೊಂಡಿರುವವುಗಳು².

ಸಖಾಯಾ = ಸಖಾಯಾ ಸಮಾನವಾದ ಖ್ಯಾತಿಯುಳ್ಳವುಗಳು. ತಮ್ಮನ್ನು (ಬೆಳಗಿ) ತೋರಿಸುವ ಒಂದೇ ಕಾರಣವುಳ್ಳವುಗಳು ಎಂದರ್ಥ. ಹೀಗೆ ಇರುವವುಗಳಾಗಿ (ಈ ಎರಡು ಹಕ್ಕಿಗಳು) ಸಮಾನವಾದ ಅಂದರೆ ಯಾವ ವಿಶೇಷವೂ ಇಲ್ಲದ ಅರಿಯುವದಕ್ಕೆ ಆಶ್ರಯವಾಗಿ ಒಂದೇ ಆಗಿರುವ ವೃಕ್ಷವನ್ನು ವೃಕ್ಷದಂತೆ ನಾಶವಾಗುವದಿಂಬ ಹೋಲಿಕೆಯಿರುವುದರಿಂದ³ ಶರೀರವೆಂಬ ವೃಕ್ಷವನ್ನು ಆಲಂಗಿಸಿಕೊಂಡಿವೆ-ಹಣ್ಣು ತಿನ್ನುವದಕ್ಕೆ ಒಂದೇ ಮರವನ್ನು (ಆಶ್ರಯಿಸಿಕೊಂಡಿರುವ) ಎರಡು ಹಕ್ಕಿಗಳಂತೆ ಆಶ್ರಯಿಸಿಕೊಂಡಿವೆ. ಈ ವೃಕ್ಷವೇ ಅಲ್ಲವೆ,⁴ ಮೇಲೆ ಬೇರೂ ಕೆಳಗೆ ಕೊಂಬೆಗಳೂ ಇರುವ ಅಶ್ವತ್ಥವು. (ಇದು) ಅನ್ಯಾಕೃತವೆಂಬ⁵ ಮೂಲದಿಂದ ಹುಟ್ಟಿ ಕ್ಷೇತ್ರವೆನಿಸಿಕೊಂಡು⁶ ಎಲ್ಲಾ ಪ್ರಾಣಿಗಳ ಕರ್ಮದ ಫಲಕ್ಕೂ ಆಶ್ರಯವಾಗಿರುವದು. ಇದನ್ನು ಅವಿದ್ಯೆ, ಕಾಮ, ಕರ್ಮವಾಸನೆ-ಇವುಗಳಿಗೆ ಆಶ್ರಯವಾಗಿರುವ ಲಿಂಗಶರೀರವೆಂಬ⁷ ಉಪಾಧಿಯುಳ್ಳ ಜೀವಾತ್ಮನೂ ಈಶ್ವರನೂ ಎರಡು ಹಕ್ಕಿಗಳಂತೆ ಆಶ್ರಯಿಸಿಕೊಂಡಿರುವರು. (ಹೀಗೆ) ಆಶ್ರಯಿಸಿಕೊಂಡಿರುವ ಈ ಇಬ್ಬರಲ್ಲಿ ಒಬ್ಬನು ಎಂದರೆ ಲಿಂಗೋಪಾಧಿಯುಳ್ಳ ಜ್ಞೇತ್ರಜ್ಞನು ವೃಕ್ಷವನ್ನು ಆಶ್ರಯಿಸಿಕೊಂಡು ಸವಿಯಾದ ಅಂದರೆ ಬಲುಬಗೆಯಾಗಿರುವ ಅನೇಕ ಅನುಭವಗಳನ್ನು ಸವಿಯುವದಿಂಬ ಪಿಷ್ಟಲವನ್ನು ಎಂದರೆ ಸುಖದುಃಖರೂಪವಾದ ತನ್ನ ಕರ್ಮದಿಂದಾಗಿರುವ ಫಲವನ್ನು ತಿನ್ನುತ್ತಾನೆ,

1. ಸುಪರ್ಣ ಎಂಬುದರ ರೂಢಿಯ ಅರ್ಥವನ್ನು ತೆಗೆದುಕೊಂಡರೂ ಅಗಬಹುದು ಎಂದರ್ಥ.

2. ಜೀವನ ನಿಜವಾದ ಸ್ವರೂಪವು ಈಶ್ವರನಾದ್ದರಿಂದ ಜೀವನು ಈಶ್ವರನನ್ನು ಬಿಟ್ಟರಲ್ಲೇ ಆರನು.

3. ವೃಕ್ಷವೆಂಬ ಮಾತಿಗೆ ವ್ಯುತ್ಪತ್ತಿಯಿಂದ ನಾಶವಾಗುವದು ಎಂಬರ್ಥವಾಗುತ್ತದೆ. ಕ. ಭಾ. ೨-೩-೧ ಭಾ. ಭಾ. ೧೫೪.

4. ಶರೀರವೇ ವೃಕ್ಷವೆಂದು ಹೇಳಿರುವದು ವ್ಯಕ್ತಾವ್ಯಕ್ತ ರೂಪವಾದ ಸಂಸಾರವನ್ನು ತಿಳಿಸುವ ಉಪಲಕ್ಷಣ. ಕ. ಭಾ. ೨-೩-೧ ರಲ್ಲಿ ವರ್ಣಿಸಿರುವ ವೃಕ್ಷವೇ ಇದ್ದೆಂದು ಸೂಚಿಸುವದಕ್ಕಾಗಿ 'ಮೇಲೆ ಬೇರೂ ಕೆಳಗೆ ಕೊಂಬೆಗಳೂ ಇರುವ' ಎಂಬ ವಿಶೇಷಣವನ್ನು ಕೊಟ್ಟಿದೆ.

5. ಅನ್ಯಾಕೃತವೆಂಬ ಮಾಯೆ. ಗೀ. ಭಾ. ೧೫-೧ ರಲ್ಲಿ ಉದಾಹರಿಸಿರುವ ಪುರಾಣ ವಚನವನ್ನೂ ಸೂ. ಭಾ. ೧-೪-೨, ೩ ನ್ನೂ ನೋಡಿರಿ.

6. ಗೀ. ೧೩-೧.

7. ಸ್ಥೂಲಶರೀರವು ಬಿದ್ದು ಹೋದಮೇಲೂ ಲಿಂಗಶರೀರವು ಇದ್ದು ಕೊಂಡಿರುವದರಿಂದಲೂ ಲಿಂಗಶರೀರವಿರುವವರೆಗೂ ಅವಿದ್ಯಾಕಾಮಕರ್ಮಗಳು ಜೀವನಿಗೆ ಳುಂಟಿಕೊಂಡೇ ಇರುವದರಿಂದಲೂ ಲಿಂಗಶರೀರವೇ ಜೀವನಿಗೆ ಉಪಾಧಿಯೆಂದು ಹೇಳಿದೆ.

ಭಕ್ಷಿಸುತ್ತಿರುತ್ತಾನೆ, ಅವಿವೇಕದಿಂದ¹ ಉಪಭೋಗಿಸುತ್ತಿರುವನು. ಇನ್ನೊಬ್ಬನು ತಿನ್ನದೆ ನಿತ್ಯಶುದ್ಧಬುದ್ಧಮುಕ್ತಸ್ವಭಾವನಾಗಿ ಸರ್ವಜ್ಞನಾಗಿ ಸರ್ವಸತ್ತೋವ್ಯಾಪಾಧಿಯಾಗಿ² ಈಶ್ವರನಾಗಿರುವದರಿಂದ ತಿನ್ನದೆ ಇರುತ್ತಾನೆ. ಇವನು: ಭೋಜ್ಯ, ಭೋಕ್ತೃ-ಈ ಇಬ್ಬರನ್ನೂ ಯಾವಾಗಲೂ ಸಾಕ್ಷಿಯಾಗಿ ಬರಿಯ ತನ್ನ ಇರವಿನಿಂದಲೇ ಪ್ರೇರಿಸುತ್ತಿರುವನಲ್ಲವೆ? (ಆದ್ದರಿಂದ) ಇನ್ನೊಬ್ಬನಾದ ಅವನಾದರೆ ತಿನ್ನದೆ 'ಅಭಿಚಾಕಶೀತಿ' ಸುಮ್ಮನೆ ನೋಡುತ್ತಲೇ ಇರುವನು. ಅವನು ಪ್ರೇರಣೆಮಾಡುವನೆಂಬುದು ಸುಮ್ಮನೆ ಅರಸನಂತೆ³ ನೋಡುತ್ತಿರುವದೇ (ಹೊರತು ಮತ್ತೇನೂ ಅಲ್ಲ).

ಸಮಾನೇ ವೃಕ್ಷೇ ಪುರುಷೋ ನಿಮಗ್ನೋ

ಃನೀಶಯಾ ಶೋಚತಿ ಮುಹ್ಯಮಾನಃ |

ಜುಷ್ಠಂ ಯದಾ ಪಶ್ಯತ್ಯನ್ಯಮೀಶಮಸ್ಯ

ಮಹಿಮಾನಮಿತಿ ವೀತಶೋಕಃ

|| ೨ ||

೨. (ಈ) ಒಂದೇ ವೃಕ್ಷದಲ್ಲಿ ಪುರುಷನು ನಿಮಗ್ನನಾಗಿ ಅನೀಶೆಯಿಂದ ಮೋಹಗೊಂಡು ಶೋಕಿಸುತ್ತಿರುವನು. ಭಜಿಸಲ್ಪಟ್ಟ (ತನಗಿಂತ) ಬೇರೆಯ ಈಶ್ವರನನ್ನೂ ಇವನ ಮಹಿಮೆಯನ್ನೂ ಹೀಗೆಂದು ಯಾವಾಗ ಕಂಡುಕೊಳ್ಳುವನೋ (ಆಗ) ಶೋಕವಿಲ್ಲದವನಾಗುವನು.

(ಭಾಷ್ಯ)

೯೨. ತತ್ರ ಏವಂ ಸತಿ ಸಮಾನೇ ವೃಕ್ಷೇ ಯಥೋಕ್ತೇ ಶರೀರೇ ಪುರುಷಃ ಭೋಕ್ತಾ ಜೀವಃ ಅವಿದ್ಯಾಕಾಮಕರ್ಮಫಲರಾಗಾದಿಗುರುಭಾರಾಕ್ರಾಂತಃ ಅಲಾಭುರಿವ ಸಾಮುದ್ರೇ ಜಲೇ ನಿಮಗ್ನಃ ನಿಶ್ಚಯೇನ (ಮಗ್ನಃ) ದೇಹಾತ್ಮಭಾವಮಾಪನ್ನಃ "ಅಯಮೇವಾಹಮ್ ಅಮುಷ್ಯ ಪುತ್ರಃ, ಅಸ್ಯ ನಪ್ತಾ, ಕೃಶಃ, ಸ್ಥೂಲಃ, ಗುಣವಾನ್, ನಿರ್ಗುಣಃ, ಸುಖೀ, ದುಃಖೀ" ಇತ್ಯೇವಂಪ್ರತ್ಯಯಃ ನಾಸ್ತ್ಯನ್ಯೋಽಸ್ಮಾತ್ ಇತಿ

1. ಆತ್ಮಾನಾತ್ಮಗಳ ವಿವೇಕವಿಲ್ಲದ್ದರಿಂದ.

2. ಸಾಕ್ಷಿಸ್ವರೂಪವು ನಿರ್ಮಲವಾದ ಸತ್ತ್ವವಿರುವವರಿಗೆ ತಿಳಿಯಬರುತ್ತದೆಯಾದ್ದರಿಂದ ಸತ್ತ್ವವು ಉಪಾಧಿಯೆಂದು ಹೇಳಿದೆ. ಮಾಯೆಯೇ ಇಲ್ಲಿ ಹೇಳಿರುವ ಸತ್ತ್ವವೆಂದು ವ್ಯಾಖ್ಯಾನದಲ್ಲಿದೆ. ಆದರೆ ಅದರಲ್ಲಿ ಮೂರು ಗುಣಗಳು ಇರುವದರಿಂದ ನಾವು ಕೊಟ್ಟಿರುವ ವ್ಯಾಖ್ಯಾನವನ್ನಿಟ್ಟುಕೊಳ್ಳುವುದೇ ಮೇಲು. ಈಶ್ವರನಿಗೆ ಮಾಯೆ ಉಪಾಧಿಯನ್ನು ವಾಗಲೂ ಇದೇ ಅರ್ಥವನ್ನು ಮಾಡಿಕೊಳ್ಳಬೇಕು.

3. ಅರಸನಂತೆ ನೋಡುತ್ತಿರುವನು ಎಂಬುದಿಷ್ಟೇ ಇಲ್ಲಿ ತೆಗೆದುಕೊಳ್ಳಬೇಕಾದದ್ದು. ಅರಸನು ಭೃತ್ಯರಿಗೆ ಧನಧಾನ್ಯಾದಿಗಳನ್ನು ಕೊಟ್ಟು ಕೆಲಸಮಾಡುವಂತೆ ಸಾಕ್ಷಿಯು ಮಾಡಿಸುತ್ತಾನೆಂದು ಅರ್ಥಮಾಡಬಾರದು.

ಜಾಯತೇ ಮ್ರಿಯತೇ ಸಂಯುಜ್ಯತೇ ವಿಯುಜ್ಯತೇ ಚ ಸಂಬಂಧಿ ಬಾನ್ಧವೈಃ |
 ಅತಃ ಅನೀಶಯಾ “ ನ ಕಸ್ಯಚಿತ್ ಸಮರ್ಥೋಽಹಮ್ ಪುತ್ರೋ ಮಮ ವಿನಷ್ಟಃ,
 ಮೃತಾ ಮೇ ಭಾರ್ಯಾ, ಕಿಂ ಮೇ ಜೀವಿತೇನ? ” ಇತ್ಯೇವಂ ದೀನಭಾವಃ ಅನೀಶಾ |
 ತಯಾ ಶೋಚತಿ ಸಂತಪ್ಯತೇ ಮುಹ್ಯಮಾನಃ ಅನೇಕೈಃ ಅನರ್ಥಪ್ರಕಾರೈಃ ಅವಿವೇಕಿ
 ತಯಾ¹ ಚಿಂತಾಮ್” ಆಪದ್ಯಮಾನಃ | ಸ ಏವಂ ಪ್ರೇತತೀರ್ಯಜ್ಞನುಷ್ಯಾದಿ
 ಯೋನಿಸು ಆಜವಂ ಜವೀಭಾವಮ್ ಆಪನ್ನಃ ಕದಾಚಿತ್ ಅನೇಕಜನ್ಮಸು ಶುದ್ಧ
 ಧರ್ಮಸಂಚ್ಛಿತ್ತನಿಮಿತ್ತತಃ ಕೇನಚಿತ್ ಕಾರುಣಿಕೇನ ದರ್ಶಿತಯೋಗಮಾರ್ಗಃ
 ಅಹಿಂಸಾ ಸತ್ಯಬ್ರಹ್ಮಚರ್ಯಸರ್ವತ್ಯಾಗಶಮದಮಾದಿಸಂಪನ್ನಃ ಸಮಾಹಿತಾತ್ಮಾ
 ಸಂಜುಷ್ಠಂ ಸೇವಿತಂ ಅನೇಕೈರ್ಯೋಗಮಾರ್ಗೈಃ ಕರ್ಮಭಿಶ್ಚ ಯದಾ ಯಸ್ಮಿನ್
 ಕಾಲೇ ಪಶ್ಯತಿ ಧ್ಯಾಯಮಾನಃ ಅನ್ಯಂ ವೃಕ್ಷೋಪಾಧಿಲಕ್ಷಣಾತ್ ವಿಲಕ್ಷಣಂ ಈಶಮ್
 ಅಸಂಸಾರಿಣಂ ಅಶನಾಯಾಪಿಸಾಸಾಶೋಕಮೋಹಜರಾಮೃತ್ಯುತ್ಪತ್ತೀತಮ್ ಈಶಂ
 ಸರ್ವಸ್ಯ ಜಗತಃ “ ಅಯಮಹಮಸ್ಮಿ ಆತ್ಮಾ ಸರ್ವಸ್ಯ ಸಮಃ ಸರ್ವಭೂತಸ್ಥಃ,
 ನೇತರೋಽವಿದ್ಯಾಜನಿತೋಪಾಧಿಪರಿಚ್ಛಿನ್ನೋ ಮಾಯಾತ್ಮಾ ” ಇತಿ ಮಹಿಮಾನಂ
 ವಿಭೂತಿಂ ಚ ಜಗದ್ರೂಪಮ್ “ ಅಸ್ಮೈವ ಮಮ ಪರಮೇಶ್ವರಸ್ಯ ” ಇತಿ ಯದಾ ಏವಂ
 ದ್ರಷ್ಟ್ವಾ ತದಾ ವೀತಶೋಕಃ ಭವತಿ ಸರ್ವಸ್ಮಾತ್ ಶೋಕಸಾಗರಾತ್ ವಿಪ್ರಮುಚ್ಯತೇ |
 ಕೃತಕೃತ್ಯೋ ಭವತಿ ಇತ್ಯರ್ಥಃ ||

(ಭಾಷ್ಯಾರ್ಥ)

ಇಲ್ಲಿ (ಇದು) ಹೀಗಿರುವಲ್ಲಿ (ಈ) ಒಂದೇ ವೃಕ್ಷದಲ್ಲಿ ಎಂದರೆ ಮೇಲೆ ಹೇಳಿದಂಥ
 ಶರೀರದಲ್ಲಿ, ಪುರುಷನು ಎಂದರೆ ಭೋಕ್ತೃವಾಗಿರುವ ಜೀವನು ಅವಿದ್ಯೆ, ಕಾಮ,
 ಕರ್ಮ, ಫಲದ ಆಸೆ ಮುಂತಾದ ತೂಕದ ಹೊರೆಯನ್ನು ಹೊತ್ತುಕೊಂಡು ಕಡಲಿನ
 ನೀರಿನಲ್ಲಿ ಸೋರೆಬುಡಿಯಂತೆ ನಿಮಗ್ನನಾಗಿ ನಿಶ್ಚಯದಿಂದ (ಮುಳುಗಿ), ದೇಹವೇ
 ತಾನೆಂಬ ಭಾವವನ್ನು ಹೊಂದಿದವನಾಗಿ “ ನಾನು ಇಂಥವನೇ, ಇಂಥವನ ಮಗನು,
 ಇವನ ಮುಮ್ಮಗನು, ಒಡವಾದೆನು, ದಪ್ಪನಾದೆನು, ಗುಣವುಳ್ಳವನು, ಗುಣವಿಲ್ಲ
 ದವನು, ಸುಖಿಯು, ದುಃಖಿಯು, ” ಎಂದೀ ಪರಿಯಲ್ಲಿ ಭಾವಿಸಿಕೊಳ್ಳುತ್ತಾ “ ಇದಕ್ಕಿಂತ
 ಬೇರೆಯಿಲ್ಲ ” ಎಂದುಕೊಂಡು ಹುಟ್ಟುತ್ತಲೂ ಸಾಯುತ್ತಲೂ ಇರುವನು. ನೆಂಟರಿಷ್ಟ

1. “ ಅವಿವೇಕತಯಾ ” ಎಂಬ ಅ|| ಪಾಠಕ್ಕಿಂತ ಈ ವಾ| ಪಾಠವು ಮೇಲು.
2. ‘ ಅನ್ನಶ್ಚಿ ಎಂತಾವಾ ’ ಎಂದು ವಾ| ಪಾಠ.
3. ಒಬ್ಬನೇ ಆತ್ಮನು ಅಜ್ಞಾನಿಗಳಿಗೆ ಸಂಸಾರಿಯಾಗಿಯೂ ಜ್ಞಾನಿಗಳಿಗೆ ಪರಮಾತ್ಮನಾಗಿಯೂ ಕಾಣುವನು. ಅಜ್ಞಾನು ತನ್ನ ಸಂಸಾರಿರೂಪವೇ ನಿಜವಾದದ್ದು - ಇದಕ್ಕಿಂತ ಬೇರೆಯಾದ ತನ್ನ ಸ್ವರೂಪವು ಯಾವುದೂ ಇಲ್ಲ ಎಂದುಕೊಂಡಿರುತ್ತಾನೆ.

ರನ್ನು ಸೇರುತ್ತಲೂ ಅಗಲುತ್ತಲೂ ಇರುವನು. ಅದ್ದರಿಂದ ಅನೀಶಿಯಿಂದ—“ ನಾನು ಯಾವುದ(ನ್ನು ಮಾಡುವದ)ಕ್ಕೂ ಶಕ್ತನಲ್ಲ. ನನ್ನ ಮಗನು ಹೋದನು, ನನ್ನ ಹೆಂಡತಿ ಸತ್ತಳು, ನಾನು ಬದುಕಿದ್ದರಿಂದಾಗಬೇಕಾದದ್ದೇನು ? ” ಎಂದೀ ಪರಿಯಲ್ಲಿ ಕಳವಳಿಸುವದೇ ಅನೀಶಿ. ಅದರಿಂದ ಮೋಹಗೊಂಡು¹ ಎಂದರೆ ಬಹುವಿಧವಾದ ಅನರ್ಥಗಳಿಂದ ಅವಿವೇಕಿಯಾಗಿ ಚಿಂತೆಯನ್ನು ಹೊಂದಿ ಶೋಕಿಸುತ್ತಿರುವನು, ಒಳಗೇ ಕುದಿಯುತ್ತಿರುವನು. ಅವನು ಹೀಗೆ ಪ್ರೇತಗಳು, ಮೂಗಜಂತುಗಳು, ಮನುಷ್ಯರು-ಇವೇ ಮುಂತಾದ(ಪ್ರಾಣಿಗಳ) ಜನ್ಮಗಳಲ್ಲಿ ಗರಗರನೆ ಸುತ್ತುತ್ತಾ² (ಇದ್ದು) ಯಾವಾಗಲೋ ಒಂದು ಕಾಲದಲ್ಲಿ ಅನೇಕ ಜನ್ಮಗಳಲ್ಲಿ ಒಳ್ಳೆಯ ಧರ್ಮವನ್ನು ಕೂಡಿಹಾಕಿಕೊಂಡಿದ್ದ ಕಾರಣದಿಂದ³ ಯಾವನೋ ಒಬ್ಬ ಪರಮಕಾರುಣಿಕನಾದ⁴ (ಗುರುವು) ತೋರಿಸಿಕೊಟ್ಟ ಯೋಗಮಾರ್ಗವನ್ನು⁵ (ತಿಳಿದುಕೊಂಡು) ಅಹಿಂಸೆ, ಸತ್ಯ, ಬ್ರಹ್ಮಚರ್ಯೆ, ಎಲ್ಲವನ್ನೂ ತ್ಯಾಗಮಾಡುವದು, ಶಮ ದಮ-ಇವೇ ಮುಂತಾದವುಗಳಿಂದ⁶ ಕೂಡಿದವನಾಗಿ ಮನಸ್ಸನ್ನು ಸಮಾಧಾನಪಡಿಸಿಕೊಂಡು⁷ ಅನೇಕವಾದ ಯೋಗಮಾರ್ಗಗಳಿಂದಲೂ ಕರ್ಮಗಳಿಂದಲೂ⁸ (ನನ್ನಿಂದ) ಭಜಿಸಲ್ಪಟ್ಟ

1. ಇಲ್ಲಿ ಅನೀಶಾ ಎಂಬುದು ಅವರಣವು, ಶೋಕನೆಂಬುದು ವಿಕ್ಷೇಪವು, ಮೋಹವೆಂದರೆ ಇವೆರಡಕ್ಕೂ ಕಾರಣವಾಗಿರುವ ಅನಿರ್ವಾಚ್ಯವಾದ ಅಜ್ಞಾನವು-ಎಂದು ವ್ಯಾಖ್ಯಾನದಲ್ಲಿದೆ. ಈ ವ್ಯಾಖ್ಯಾನಕ್ಕೆ ಭಾಷ್ಯದ ಬೆಂಬಲವೇನೂ ಕಾಣುವದಿಲ್ಲ.
2. “ ಅಜವಂ ಜವೀಭಾವಂ ” ಎಂಬ ಮಾತು ಭಾಷ್ಯದಲ್ಲಿ ಮತ್ತೆಲ್ಲಿಯೂ ಕಾಣುವದಿಲ್ಲ.
3. ಪುಣ್ಯಪಾಪಗಳೆರಡೂ ಸಮವಾದಾಗ ಮನುಷ್ಯಜನ್ಮವು ಬರುವದು. ಈ ಮನುಷ್ಯಜನ್ಮದಲ್ಲಿ ಎಷ್ಟೋ ಸಲ ಹುಟ್ಟಿ ಸತ್ತು ಆಗಾಗ್ಗೆ ಮಾಡಿದ ಪುಣ್ಯಕರ್ಮಗಳ ಫಲವಾಗಿ ಗುರುವನ್ನು ಸೇರುವನು-ಎಂದು ಗುರುಪ್ರಾಪ್ತಿಯ ದೌರ್ಲಭ್ಯವನ್ನು ಹೇಳಿದೆ.
4. ಜ್ಞಾನವನ್ನು ಉಪದೇಶಿಸುವ ಗುರುವಿಗಿಂತ ದಯಾವಂತರು ಮತ್ತೆ ಯಾರೂ ಇಲ್ಲ. ಗುರುವು ಮರುಕದಿಂದ ಜ್ಞಾನವನ್ನು ಉಪದೇಶಿಸುವನು ಎಂಬುದನ್ನು “ ಪರಮಕಾರುಣಿಕ ” ಎಂಬ ವಿಶೇಷಣವು ಸೂಚಿಸುವದು. ಮಾ. ಕಾ. ಭಾ. ೧-೧೬ ಐ. ಭಾ. ೧-೩ ಬ್ರಹ್ಮ ತತಮಸಶ್ಯತ್ ’ ಎಂಬುದರೆ ಭಾಷ್ಯ, ಬೃ. ಭಾ. ೪-೪-೧೫., ೨-೧-೨೦ (ರಾಜ ಪುತ್ರಾಖ್ಯಾಯಿಕಾ), ಛಾ. ಭಾ. ೬-೧೪-೨ (ಅಚಾರ್ಯವಾನ್ ಪುರುಷೋ ವೇದ) ಈ ಭಾಷ್ಯಗಳನ್ನು ನೋಡಿ.
5. ಆತ್ಮಚಿಂತನೆಯ ಉಪಾಯವನ್ನು. ೨-೨-೪, ೬ ನ್ನು ನೋಡಿ.
6. ಈ ಸಹಕಾರಿಸಾಧನಗಳನ್ನು ಮುಂದೆ ಈ ಖಂಡದಲ್ಲಿ ವಿವರಿಸಲಾಗುವದು.
7. ಸತ್ಯವೇ ಮುಂತಾದವುಗಳ ಅಭ್ಯಾಸದಿಂದ ಮನಸ್ಸು ನಿಲುಗಡೆಗೆ ಬಂದು ಧ್ಯಾನಕ್ಕೆ ತಕ್ಕದ್ದಾಗುವದು.
8. ಫಲಾಸಕ್ತಿಯಿಲ್ಲದೆ ಮಾಡಿದ ಕರ್ಮಗಳು ಚಿತ್ತಶುದ್ಧಿಯನ್ನು ಕೊಟ್ಟು ಯೋಗಕ್ಕೆ ಸಹಾಯವಾಗುತ್ತವೆ. ಗೀ. ಭಾ ೬-೩. ಯೋಗಮಾರ್ಗವು ಓಂಕಾರದ ನುಲಕವೇ ಎಂದು ಹಿಂದೆ ಹೇಳಿದ್ದರೂ ಸಹಕಾರಿಗಳು ಅನೇಕವಾಗಿರುವದರಿಂದ ಅನೇಕ ಯೋಗಮಾರ್ಗಗಳು ಎಂದಿದೆ.

ಎಂದರೆ ಸೇವಿಸಲ್ಪಟ್ಟಿರುವ ಬೇರೆಯವನಾದ ಎಂದರೆ ವೃಕ್ಷವೆಂಬ ಉಪಾಧಿಯುಳ್ಳ (ತನ್ನ ಜೀವ) ಸ್ವರೂಪಕ್ಕಿಂತಲೂ ಬೇರೆಯ ಲಕ್ಷಣವುಳ್ಳ¹ ಈಶ್ವರನನ್ನು ಎಂದರೆ ಸಂಸಾರವಿಲ್ಲದವನಾಗಿಯೂ ಹಸಿವು, ಬಾಯಾರಿಕೆ, ಶೋಕ, ಮೋಹ, ಮುಪ್ಪು ಸಾವು² - ಇವುಗಳನ್ನು ಮೀರಿರುವನಾಗಿಯೂ ಸಮಸ್ತ ಜಗತ್ತಿಗೂ ಒಡೆಯನಾಗಿರುವ (ಈಶ್ವರನನ್ನು) “ಇಗೋ ಈ ನಾನೇ ಪ್ರತಿಯೊಬ್ಬ (ಜೀವನಿಗೂ) ಆತ್ಮನಾಗಿರುವೆನು, ಸಮನಾಗಿ ಎಲ್ಲಾ ಪ್ರಾಣಿಗಳಲ್ಲಿಯೂ ಇರುವನು³ ; ಅವಿದ್ಯೆಯಿಂದಾಗಿರುವ ಉಪಾಧಿಯ ಅಳತೆಗೆ ಕಟ್ಟು ಬಿದ್ದಿರುವ ಮಾಯಾತ್ಮನಾದ ಇನ್ನೊಬ್ಬನಾದ (ಜೀವನಲ್ಲ)”⁴ ಎಂದೂ ಮತ್ತು ಜಗದ್ರೂಪವಾದ ಮಹಿಮೆಯನ್ನೂ ಎಂದರೆ ವಿಭೂತಿಯನ್ನೂ “ಈ ಪರಮೇಶ್ವರನಾದ ನನ್ನ ದೇ” ಎಂದೂ ಯಾವಾಗ ಯಾವ ಕಾಲದಲ್ಲಿ ಆಲೋಚಿಸಿ ಕಂಡುಕೊಳ್ಳುವನೋ, ಯಾವಾಗ ಹೀಗೆಂದು ಕಾಣುವನೋ, ಆಗ ವಿತಶೋಕನಾಗುವನು. ಇಡೀ ಶೋಕ ಸಾಗರದಿಂದಲೇ ಬಿಡುಗಡೆಹೊಂದುವನು, ಕೃತಕೃತ್ಯನಾಗುವನು ಎಂದರ್ಥ

(ಭಾಷ್ಯ)

೨೨. ಅನ್ಯೋಽಪಿ ಮನ್ತ್ರಃ ಇಮಮೇವ ಅರ್ಥಮ್ ಆಹ ಸವಿಸ್ತರಮ್-

(ಭಾಷ್ಯಾರ್ಥ)

ಮತ್ತೊಂದು ಮಂತ್ರವೂ ಇದೇ ಅರ್ಥವನ್ನು ವಿಸ್ತಾರವಾಗಿ ಹೇಳುತ್ತದೆ:—

ಯದಾ ಪಶ್ಯಃ ಪಶ್ಯತೇ ರುಕ್ಮವರ್ಣಂ

ಕರ್ತಾರಮೀಶಂ ಪುರುಷಂ ಬ್ರಹ್ಮಯೋನಿಮ್ ||

ತದಾ ವಿದ್ವಾನ್ ಪುಣ್ಯಸಾಪೇ ವಿಧೂಯ

ನಿರಜ್ಜನಃ ಪರಮಂ ಸಾಮ್ಯಮುಪೈತಿ

|| ೩ ||

1. ಜೀವಸ್ವರೂಪಕ್ಕಿಂತ ಪರಮಾತ್ಮಸ್ವರೂಪವು ವಿಲಕ್ಷಣವೆಂದು ತಿಳಿಸುವದೇ ಶಾಸ್ತ್ರದ ಉದ್ದೇಶ.

2. ಇಲ್ಲಿ ಹೇಳಿರುವ ಆರಕ್ಕೂ ಊರ್ಮಿಗಳೆಂದು ಹೆಸರು. ಒಬ್ಬನೇ ಆತ್ಮನಿಗೆ ಹಸಿವು ಮುಂತಾದವುಗಳು ಇರುವುದು, ಇಲ್ಲದಿರುವುದು-ಎಂಬ ಎರಡು ಧರ್ಮಗಳಿರುವುದು ವಿರುದ್ಧವಲ್ಲವೇ? ಎಂಬ ಶಂಕೆಗೆ ಬೃ. ಭಾ. ೩-೫-೧ ರಲ್ಲಿ ಪರಿಹಾರವನ್ನು ಹೇಳಿದೆ.

3. ಗೀ. ೧೩-೨೨ ರ ಅಭಿಪ್ರಾಯ.

4. ಬೇರೆಯವನೆಂದರೆ ಬೇರೆಯ ಸ್ವರೂಪದವನೆಂದು ಅರ್ಥವೇ ಹೊರತು ಜೀವನು ಬೇರೆ, ಈಶ್ವರನು ಬೇರೆ-ಹೀಗೆ ಎರಡನೆಯವನಾದ ಎಂದೇನೂ ಅರ್ಥವಲ್ಲ. ಎಲ್ಲರಿಗೂ ಪ್ರಸಿದ್ಧವಾಗಿರುವ ಜೀವನ ಸ್ವರೂಪವನ್ನು ಅನುವಾದಮಾಡಿಕೊಂಡು, ಅದು ಮಾಯಾ ಕಲ್ಪಿತವಾದದ್ದು, ಈಶ್ವರಸ್ವರೂಪವೇ ಪರಮಾರ್ಥವು ಎಂದು ಪ್ರತಿಪಾದನೆಮಾಡಿದೆ ಒಳಿಕೆಯನ್ನು ನೋಡಿ.

5. ಬ್ರಹ್ಮದ ಸ್ವರೂಪವನ್ನು ಅರಿತುಕೊಂಡರೆ ಸಂಸಾರದುಃಖವು ತೊಲಗುವದೆಂಬುದನ್ನು.

೩. ಯಾವಾಗ ಪಶ್ಯನು ಬಂಗಾರದ ವರ್ಣದ, ಕರ್ತೃವಾದ, ಈಶನನ್ನೂ ಬ್ರಹ್ಮಯೋನಿಯಾದ ಪುರುಷನನ್ನೂ ಕಂಡುಕೊಳ್ಳುವನೋ, ಆಗ (ಆ) ವಿದ್ವಾಂಸನು ಪುಣ್ಯಪಾಪಗಳನ್ನು ಕೊಡವಿಹಾಕಿ ನಿರಂಜನನಾಗಿ ಪರಮ ಸಾಮ್ಯವನ್ನು ಹೊಂದುವನು.

(ಭಾಷ್ಯ)

೯೪. ಯದಾ ಯಸ್ಮಿನ್ ಕಾಲೇ ಪಶ್ಯಃ ಪಶ್ಯತೀತಿ | ವಿದ್ವಾನ್ ಸಾಧಕಃ ಇತ್ಯರ್ಥಃ | ಪಶ್ಯತೇ ಪಶ್ಯತಿ ಪೂರ್ವವತ್ | ರುಕ್ಮವರ್ಣಂ ಸ್ವಯಂಜ್ಯೋತಿಃ ಸ್ವಭಾವಮ್ ರುಕ್ಮಸ್ಯೇವ ವಾ ಜ್ಯೋತಿರಸ್ಯ ಅವಿನಾಶಿ | ಕರ್ತಾರಂ ಸರ್ವಸ್ಯ ಜಗತಃ ಈಶಂ ಪುರುಷಂ ಬ್ರಹ್ಮಯೋನಿಂ ಬ್ರಹ್ಮ ಚ ತದ್ ಯೋನಿಶ್ಚ ಅಸೌ ಬ್ರಹ್ಮಯೋನಿಃ | ತಂ ಬ್ರಹ್ಮಯೋನಿಮ್ | ಬ್ರಹ್ಮಣೋ ವಾ ಅಪರಸ್ಯ ಯೋನಿಮ್ | ಸ ಯದಾ ಚ ಏವಂ ಪಶ್ಯತಿ ತದಾ ಸ ವಿದ್ವಾನ್ ಪಶ್ಯಃ ಪುಣ್ಯಪಾಪೇ ಬನ್ನನರೂಪೇ ಕರ್ಮಣೇ ಸಮೂಲೇ ವಿಧೂಯ ನಿರಸ್ಯ ದಗ್ಧಾ ನಿರಜ್ಞಾನಃ ನಿರ್ಲೇಪಃ ವಿಗತಕ್ಲೇಶಃ ಪರಮಂ ಪ್ರಕೃತ್ಯಂ ನಿರತಿಶಯಂ ಸಾಮ್ಯಂ ಸಮತಾಮ್ ಅದ್ವಯಲಕ್ಷಣಾಮ್ | ದ್ವೈತವಿಷಯಾಣಿ ಸಾಮ್ಯಾನಿ ಅತೋರ್ವಾಚ್ಛೇವ | ಅತಃ ಅದ್ವಯಲಕ್ಷಣಂ ಏತತ್ ಪರಮಂ ಸಾಮ್ಯಮ್ ಉಪೈತಿ ಪ್ರತಿಪದ್ಯತೇ ||

(ಭಾಷ್ಯಾರ್ಥ)

ಯಾವಾಗ ಎಂದರೆ ಯಾವ ಕಾಲದಲ್ಲಿ ಪಶ್ಯನು ನೋಡುತ್ತಾನಾದ್ದರಿಂದ (ಇವನು ಪಶ್ಯನು); ಅರಿಯುವ¹ ಸಾಧಕನು ಎಂದರ್ಥ. ಪಶ್ಯತೇ = ಪಶ್ಯತಿ ಹಿಂದೆ ಹೇಳಿದಂತೆ ಕಂಡುಕೊಳ್ಳುತ್ತಾನೋ (ಎಂದರ್ಥ). ಬಂಗಾರದ ವರ್ಣದವನಾದ ಎಂದರೆ ತಾನೇ (ಬೆಳಗುವ) ಬೆಳಕಿನ ಸ್ವಭಾವವುಳ್ಳವನಾದ ಅಥವಾ ಬಂಗಾರದಂತೆ ನಾಶವಾಗದಿರುವ² ಬೆಳಕುಳ್ಳವನಾದ (ಎಂದರ್ಥ). ಕರ್ತೃವಾದ ಜಗತ್ತನ್ನೆಲ್ಲಾ (ಮಾಡಿರುವ) ಈಶ್ವರನನ್ನು³, ಪುರುಷನನ್ನು, ಬ್ರಹ್ಮಯೋನಿಯನ್ನು, ಬ್ರಹ್ಮವೆಂಬ ಕಾರಣವೇ⁴ ಬ್ರಹ್ಮಯೋನಿಯು; ಆ ಬ್ರಹ್ಮಯೋನಿಯನ್ನು, ಅಥವಾ ಕಡಿಮೆಯ ಬ್ರಹ್ಮದ ಕಾರಣವನ್ನು⁵. ಅವನು ಯಾವಾಗ ಹೀಗೆಂದು ಕಂಡುಕೊಳ್ಳುವನೋ ಆಗ ಹಾಗೆ ಕಂಡುಕೊಂಡ ಆ ಜ್ಞಾನಿಯಾದ ಪಶ್ಯನು ಬಂಧನವಾಗಿರುವ ಪುಣ್ಯಪಾಪಗಳೆಂಬ ಕರ್ಮಗಳನ್ನು

1. ನೋಡುವುದೆಂದರೆ ಅರಿಯುವದೇ, ಕಣ್ಣಿಂದ ನೋಡುವದಲ್ಲ.
2. ಸ್ವರೂಪವಾದದ್ದರಿಂದ ನಾಶವಾಗದ.
3. ಜಗತ್ತಾರಣವೆಂದು ಹಿಂದೆ ಹೇಳಿರುವ ಅಕ್ಷರವೇ ಈಶ್ವರನು.
4. ಭೂತಯೋನಿಯೆಂದು ಹಿಂದೆ ಹೇಳಿದ್ದರ ಅಭಿಪ್ರಾಯವಿದು.
5. ಹಿರಣ್ಯಗರ್ಭನೆಂಬ ಕಡಿಮೆಯ ಬ್ರಹ್ಮವು ಈ ಬ್ರಹ್ಮದಿಂದ ಉಂಟಾಗುತ್ತದೆ.

ಬೇರುವಹಿತವಾಗಿ¹ ಕೊಡವಿಹಾಕಿ ಎಂದರೆ ತಳ್ಳಿಹಾಕಿ, ಸುಟ್ಟುಹಾಕಿ² ನಿರಂಜನನಾಗಿ ಅಂದರೆ ಯಾವ ಅಂಟೂ ಇಲ್ಲದೆ ಕ್ಲೇಶಗಳನ್ನು³ ಹೋಗಲಾಡಿಸಿಕೊಂಡು ಪರಮವಾದ ಉತ್ಕೃಷ್ಟವಾದ ಇನ್ನಿಲ್ಲವೆನಿಸುವಂಥ ಸಾಮ್ಯವನ್ನು ಎಂದರೆ ಎರಡನೆಯದಿಲ್ಲದ್ದೆಂಬ ಸಮತ್ವವನ್ನು—ದ್ವೈತವಿಷಯವಾಗಿರುವ ಸಮತ್ವಗಳು⁴ ಇದಕ್ಕಿಂತ ಈಚಿನವೇ⁵ ಆಗಿರುತ್ತವೆ; ಆದ್ದರಿಂದ ಎರಡನೆಯದಿಲ್ಲದ್ದೆಂಬ ಈ ಹೆಚ್ಚಿನ ಸಾಮ್ಯವನ್ನು ಹೊಂದುವನು ಎಂದರೆ ಅರಿತುಕೊಳ್ಳುವನು.⁶

**ಪ್ರಾಣೋ ಹ್ಯೇಷ ಯಃ ಸರ್ವಭೂತೈರ್ವಿಭಾತಿ
ವಿಜಾನನ್ ವಿದ್ವಾನ್ ಭವತೇ ನಾತಿವಾದೀ |
ಆತ್ಮಕ್ರೀಡ ಆತ್ಮರತಿಃ ಕ್ರಿಯಾನಾನ್
ಏಷ ಬ್ರಹ್ಮವಿದಾಂ ವರಿಷಃ**

|| ೪ ||

೪. ಯಾವ ಈ ಪ್ರಾಣನೇ ಸರ್ವಭೂತಗಳಾಗಿ ತೋರಿಕೊಳ್ಳುತ್ತಿರುವನು. (ಇವನನ್ನು) ಅರಿತ ವಿದ್ವಾಂಸನು ಅತಿವಾದಿಯಾಗುವದಿಲ್ಲ. ಆತ್ಮಕ್ರೀಡನಾಗಿ ಆತ್ಮರತಿಯಾಗಿ ಕ್ರಿಯಾವಂತನಾಗಿರುವ ಈತನು ಬ್ರಹ್ಮವೇತ್ತರಲ್ಲಿ ಅತ್ಯಂತ ಉತ್ತಮನಾಗಿರುವನು.

(ಭಾಷ್ಯ)

೯೫. ಕಿಂಚ ಯೋಽಯಂ ಪ್ರಾಣಸ್ಯ ಪ್ರಾಣಃ ಪರ ಈಶ್ವರಃ ಹಿ ಏಷಃ ಪ್ರಕೃತಃ ಸರ್ವಭೂತೈಃ ಸರ್ವೈಃ ಭೂತೈಃ ಬ್ರಹ್ಮಾದಿಸ್ತಮ್ಬವರ್ಯನ್ವೈಃ | ಇತ್ಯಂಭೂತಲಕ್ಷಣೇ ತೃತೀಯಾ | ಸರ್ವಭೂತಸ್ಥಃ ಸರ್ವಾತ್ಮಾ ಸನ್ ಇತ್ಯರ್ಥಃ | ವಿಭಾತಿ ವಿವಿಧಂ ದೀಪ್ಯತೇ | ಏವಂ ಸರ್ವಭೂತಸ್ಥಂ ಯಃ ಸಾಕ್ಷಾತ್ ಆತ್ಮಭಾವೇನ ಅಯಮಹ

1. ಕರ್ಮಗಳಿಗೆ ಅವಿದ್ಯಾಕಾಮಗಳೇ ಬೇರು.

2. ಕರ್ಮಗಳು ಫಲವನ್ನು ಕೊಟ್ಟು ನಾಶವಾದರೆ ತಮ್ಮ ವಾಸನೆಯನ್ನು ಬಿಟ್ಟೇ ಹೋಗುವವಾದ್ದರಿಂದ ಮತ್ತೆ ಕರ್ಮವು ತಲೆದೋರಿಕೊಳ್ಳುವದು. ಜ್ಞಾನದಿಂದ ಅವು ಬಾಧಿತವಾಗುವಾಗ ವಾಸನೆಯು ಸುಟ್ಟು ಬೀಜದಂತೆ ಮತ್ತೆ ನೊಳಿತುಕೊಳ್ಳದೆ ಇರುತ್ತದೆ.

3. ಅವಿದ್ಯೆ, ರಾಗ, ದ್ವೇಷ, ಭಯ, ಮೋಹ ಮುಂತಾದುವು. ಸೂ. ಭಾ. ೧-೩-೨.

4. ಸಗುಣಬ್ರಹ್ಮೋಪಾಸಕರಿಗೆ ಸಿಕ್ಕುವ ಸಾಮ್ಯಗಳು ಪರಮವಲ್ಲ. ಸೂ. ಭಾ. ೪-೪-೧೨.

5. ಎಲ್ಲಾ ಬಗೆಯಿಂದ ಬ್ರಹ್ಮವೇ ಆಗುವದಿಲ್ಲವಾದ್ದರಿಂದ ಅವು ಕಡಿಮೆಯ ಸಾಮ್ಯಗಳು.

6. ಅಸಾಮ್ಯವು ಅಜ್ಞಾನದಿಂದ ಆಗಿರುವದರಿಂದ ತತ್ವವನ್ನು ಅರಿತ ಮಾತ್ರದಿಂದ ಸಾಮ್ಯವು ಬರುತ್ತದೆ. ಸಾಮ್ಯವು ಪ್ರಾಪ್ಯತಲ್ಲ, ನಿತ್ಯಪ್ರಾಪ್ತ.

ಮಸ್ತೀತಿ ವಿಜಾನನ್ ವಿದ್ವಾನ್ ವಾಕ್ಯಾರ್ಥಜ್ಞಾನಮಾತ್ರೇಣ ಸ ಭವತೇ¹ ಭವತಿ
 ನ ಭವತಿ ಇತ್ಯೇತತ್ | ಕಿಮ್ ? ಅತಿವಾದೀ ಅತೀತ್ಯ ಸರ್ವಾನ್ ಅನ್ಯಾನ್ ವದಿತುಂ
 ಶೀಲಮ್ ಅಸ್ಯ ಇತಿ ಅತಿವಾದೀ | ಯಸ್ತು ಏವಂ ಸಾಕ್ಷಾತ್ ಆತ್ಮಾನಂ ಪ್ರಾಣಸ್ಯ
 ಪ್ರಾಣಂ ವಿದ್ವಾನ್ ಅತಿವಾದೀ ಸ ನ ಭವತಿ ಇತ್ಯರ್ಥಃ | ಸರ್ವಂ ಯದಾ ಆತ್ಮೈವ
 ನಾನ್ಯತ್ ಅಸ್ತಿ ಇತಿ ದೃಷ್ಟಮ್ ತದಾ ಕಿಂ ಹಿ ಅಸೌ ಅತೀತ್ಯ ವದೇತ್ ? ಯಸ್ಯ ತು
 ಅಪರಮ್ ಅನ್ಯತ್ ದೃಷ್ಟಮ್ ಅಸ್ತಿ ಸ ತದತೀತ್ಯ ವದತಿ | ಅಯಂ ತು ವಿದ್ವಾನ್
 ನಾತ್ಮನೋಽನ್ಯತ್ ಪಶ್ಯತಿ, ನಾನ್ಯತ್ ಶೃಣೋತಿ, ನಾನ್ಯತ್ ವಿಜಾನಾತಿ | ಅತಃ
 ನಾತಿವದತಿ ||

(ಭಾಷ್ಯಾರ್ಥ)

ಮತ್ತು ಪ್ರಾಣಕ್ಕೂ ಪ್ರಾಣನಾಗಿರುವ ಯಾವ ಈ ಪರಮೇಶ್ವರನಿದಾನಲ್ಲ,
 ಪ್ರಕೃತನಾದ² ಈತನೇ ಸರ್ವಭೂತಗಳಾಗಿ ಎಂದರೆ ಬ್ರಹ್ಮನಿಂದ ಮೊದಲಾಗಿ ಸ್ತಂಬದ
 ವರೆಗಿನ ಎಲ್ಲಾ ಪ್ರಾಣಿಗಳಾಗಿ—(ಇಲ್ಲಿ ಸರ್ವಭೂತೈಃ ಎಂದು) ಹೀಗಿರುವನೆಂದು
 ತಿಳಿಸುವದಕ್ಕೆ ತೃತೀಯಾ³ ವಿಭಕ್ತಿ ಬಂದಿದೆ—ಎಲ್ಲಾ ಭೂತಗಳಲ್ಲಿಯೂ ಇರುವ
 ಸರ್ವಾತ್ಮನಾಗಿ ಎಂದರ್ಥ—‘ವಿಭಾತಿ’ ವಿವಿಧವಾಗಿ ತೋರಿಕೊಳ್ಳುತ್ತಿರುವನು.
 ಹೀಗೆ ಎಲ್ಲಾ ಭೂತಗಳಲ್ಲಿಯೂ ಇರುವ (ಪರಮೇಶ್ವರನನ್ನು) ಯಾವನು ನೇರಾಗಿ
 ತಾನೆಂಬ ಬುದ್ಧಿಯಿಂದ “ಇವನೇ ನಾನಾಗಿರುವೆನು” ಎಂದು ಅರಿತುಕೊಂಡವನಾಗಿ
 ವಾಕ್ಯಾರ್ಥಜ್ಞಾನಮಾತ್ರದಿಂದ⁴ ವಿದ್ವಾಂಸನಾಗಿರುವನೋ ಅವನು ಭವತೇ=
 ಭವತಿ ನ ಆಗುವದಿಲ್ಲ ಎಂದಭಿಪ್ರಾಯ.

1. ನ ಭವತೇ ಎಂಬ ವಾ|| ಪಾಠಕ್ಕಿಂತ ಈ ಆ|| ಪಾಠವೇ ಮೇಲು.

2. ಶ್ರುತಿಯಲ್ಲಿ ಪ್ರಾಣನೆಂದಿರುವಾಗ ಪ್ರಾಣಕ್ಕೂ ಪ್ರಾಣನಾಗಿರುವ ಪರಮೇಶ್ವರ
 ನೆಂದು ಅರ್ಥಮಾಡಿದ್ದು ಹೇಗೆ? ಎಂದರೆ ಏಷಃ (ಈತನು) ಎಂಬ ಶ್ರುತಪರಾಮರ್ಶಿಯಾದ
 ಮಾತಿನಿಂದ ಪ್ರಕೃತನಾದ ಪರಮೇಶ್ವರನನ್ನು ತಿಳಿಸಿದೆ. ಆದ್ದರಿಂದ ಪ್ರಾಣಸ್ಯ ಪ್ರಾಣಃ
 (ಕೇ- ೧-೨) ಎಂಬ ಶ್ರುತಿಯನ್ನನುಸರಿಸಿ ಈಶ್ವರನನ್ನು ಪ್ರಾಣನೆಂದು ಕರೆಯುವದು ಶ್ರುತಿ
 ವಿರುದ್ಧವಲ್ಲವೆಂದು ಭಾಷ್ಯದಲ್ಲಿ ಸೂಚಿಸಿದೆ.

3. ಸರ್ವಭೂತಗಳಾಗಿ ತೋರುವನು ಎಂಬರ್ಥದಲ್ಲಿ, ಸರ್ವ ಭೂತಗಳಿಂದ
 ತೋರುವನು ಎಂದು ಕರಣಾರ್ಥವಲ್ಲ. ಏಕೆಂದರೆ ಆತ್ಮನು ಮುಕ್ತೇತರಿಂದಲೂ ತೋರು
 ವವನಲ್ಲವೆಂದು ೨-೩-೧೧ ರಲ್ಲಿ ಹೇಳಿದ್ದಾಗಿದೆ.

4. “ವಾಕ್ಯಾರ್ಥಜ್ಞಾನಮಾತ್ರೇಣ ಸ ಭವತೇ” ಎಂಬ ಆ|| ಪಾಠದ ಬದಲು
 “ವಾಕ್ಯಾರ್ಥಜ್ಞಾನಮಾತ್ರೇಣ ನ ಭವತೇ” ಎಂದಿರುವ ಮ|| ಶಾ|| ಮುಂತಾದ ಪುಸ್ತಕಗಳ
 ಪಾಠವು ಸರಿಯಲ್ಲ. ವಾಕ್ಯಾರ್ಥಜ್ಞಾನಮಾತ್ರದಿಂದ ಅರಿತುಕೊಂಡಿರುವನು ಎಂಬರ್ಥವು
 ಸ್ವರಸವಾಗಿದೆ. ಭಾ. ಭಾ. ೧೮ ನ್ನು ನೋಡಿರಿ.—

ಏನು (ಆಗುವದಿಲ್ಲ)? ಎಂದರೆ ಅತಿವಾದಿಯಾಗುವದಿಲ್ಲ¹. ಮಿಕ್ಕದ್ದೆಲ್ಲವನ್ನೂ ಮೀರಿ ನುಡಿಯುವ ಸ್ವಭಾವವುಳ್ಳವನು ಅತಿವಾದಿಯು; ಆದರೆ ಯಾವನು ಹೀಗೆ ಸಾಕ್ಷಾತ್ತಾಗಿ (ತನ್ನ) ಆತ್ಮನು ಪ್ರಾಣದ ಪ್ರಾಣನೆಂದು ಅರಿತುಕೊಂಡಿರುವನೋ ಅವನು ಅತಿವಾದಿಯಾಗುವದಿಲ್ಲ ಎಂದರ್ಥ. (ಇರುವ)ದ್ದೆಲ್ಲವೂ “ಆತ್ಮನೇ ಮತ್ತೊಂದಲ್ಲ” ಎಂದು ಯಾವಾಗ ಕಂಡುಬಂದಿತೋ ಆಗ ಅವನು ಯಾವದನ್ನು ಮೀರಿ ನುಡಿದಾನು? ಯಾವನಿಗಾದರೆ ಕಡಿಮೆಯಾದದ್ದು ಮತ್ತೊಂದು ಕಂಡುಬಂದಿರುವದೋ ಅವನು ಅವನ್ನು ಮೀರಿ ನುಡಿಯುತ್ತಾನೆ. ಆದರೆ ಈ ಜ್ಞಾನಿಯು ಆತ್ಮನಿಗಿಂತ ಬೇರೆಯಾಗಿ (ಯಾವದನ್ನೂ) ಕಾಣುವದಿಲ್ಲ, ಬೇರೆ (ಯಾವದನ್ನೂ) ಕೇಳುವದಿಲ್ಲ, ಬೇರೆ ಯಾವದನ್ನು ಅರಿಯುವದಿಲ್ಲ.² ಆದ್ದರಿಂದ (ಯಾವದನ್ನೂ ಇವನು) ಮೀರಿ ನುಡಿಯುವದಿಲ್ಲ.

(ಭಾಷ್ಯ)

೯೬. ಕಿಂಚ ಆತ್ಮಕ್ರೀಡಃ ಆತ್ಮನೈವ ಕ್ರೀಡಾ ಕ್ರೀಡನಂ ಯಸ್ಯ ನಾನ್ಯತ್ರ ಪುತ್ರ ದಾರಾದಿಷು ಸ ಆತ್ಮಕ್ರೀಡಃ | ತಥಾ ಆತ್ಮರತಿಃ ಆತ್ಮನೈವ³ ರತಿಃ ರಮಣಂ ಪ್ರೀತಿಃ ಯಸ್ಯ ಸಃ ಆತ್ಮರತಿಃ | ಕ್ರೀಡಾ ಬಾಹ್ಯಸಾಧನಾಪೇಕ್ಷಾ, ರತಿಸ್ತು ಸಾಧನನಿರಪೇಕ್ಷಾ ಬಾಹ್ಯವಿಷಯಪ್ರೀತಿಮಾತ್ರಮ್ ಇತಿ ನಿರೀಪಃ | ತಥಾ ಕ್ರಿಯಾವಾನ್ ಜ್ಞಾನಧ್ಯಾನ ವೈರಾಗ್ಯಾದಿಕ್ರಿಯಾ ಯಸ್ಯ ಸೋಽಯಂ ಕ್ರಿಯಾವಾನ್ | ಸಮಾಸಪಾಠೇ ಆತ್ಮರತಿರೀವ ಕ್ರಿಯಾ ಅಸ್ಯ ವಿದ್ಯತೇ ಇತಿ ಬಹುವ್ರೀಹಿಮತುಬರ್ಥಯೋಃ ಅನ್ಯತರೋಽತಿರಿಚ್ಯತೇ ||

(ಭಾಷ್ಯಾರ್ಥ)

ಇದಲ್ಲದೆ (ಇವನು) ಆತ್ಮಕ್ರೀಡನಾಗಿರುವನು. ಆತ್ಮನಲ್ಲಿಯೇ ಕ್ರೀಡೆಯೇ ಹೊರತು ಹೆಂಡಿರುವುಕ್ಕಳು ಮೊದಲಾದವರಲ್ಲಿ ಕ್ರೀಡೆಯಿಲ್ಲದಾತನು ಆತ್ಮಕ್ರೀಡನು.

1. ಛಾಂದೋಗ್ಯ ೭-೧೬-೧ ರಲ್ಲಿ ಪರಮಾರ್ಥವನ್ನು ಅರಿತವನು ನಿಜವಾದ ಅತಿವಾದಿ ಎಂದಿದೆ; ಇಲ್ಲಿ ಅವನು ಅತಿಯಾಗುವದಿಲ್ಲ ಎಂದಿದೆ. ಇವೆರಡು ಅಭಿಪ್ರಾಯಗಳೂ ಒಂದಕ್ಕೊಂದು ವಿರುದ್ಧವಾಗಿರುವಂತೆ ತೋರಿದರೂ ನಿಜವಾಗಿ ಇಲ್ಲಿ ಯಾವ ವಿರೋಧವೂ ಇಲ್ಲ. ಏಕೆಂದರೆ ಛಾಂದೋಗ್ಯದಲ್ಲಿ ಬ್ರಹ್ಮವು ಎಲ್ಲವನ್ನೂ ಮೀರಿರುವ ಪರಮಾರ್ಥವು. ಆದ್ದರಿಂದ ಪರಮಾರ್ಥಸತ್ಯವನ್ನು ಅರಿತು ಮಾತನಾಡುವವನು ಮಿಥ್ಯೆಯಾದದ್ದನ್ನೆಲ್ಲ ಅತಿಕ್ರಮಿಸಿ ನುಡಿದ ಅತಿವಾದಿಯಾಗುತ್ತಾನೆ ಎಂದಿದೆ. ಇಲ್ಲಿ ಬ್ರಹ್ಮವನ್ನು ಅರಿತವನು ಯಾವದನ್ನೂ ಅತಿಕ್ರಮಿಸಿ ನುಡಿಯುವದಿಲ್ಲ, ಏಕೆಂದರೆ ಪರಮಾರ್ಥವಾಗಿ ಬ್ರಹ್ಮಕ್ಕಿಂತ ಬೇರೆ ಯಾವದೂ ಇಲ್ಲವೇ ಇಲ್ಲ ಎಂದಿದೆ. ಬ್ರಹ್ಮವುಂದೆ: ಸತ್ಯವು ಎಂಬುದು ಎರಡಕ್ಕೂ ಸಮಾನವಾದ ಉಪದೇಶವಾಗಿದೆ.

2. ಛಾ ೭-೨೪-೧ ನೋಡಿರಿ.

3. ‘ಆತ್ಮನೈವ ಚ’ ಎಂಬ ಅ|| ಪಾಠದಲ್ಲಿ ಚ ಹೆಚ್ಚು.

ಹಾಗೂ (ಇವನು) ಆತ್ಮರತಿಯಾಗಿರುವನು. ಆತ್ಮನಲ್ಲಿಯೇ ರತಿಯು, ರಮಣ ಮಾಡುತ್ತಿರುವುದು ಪ್ರೀತಿಯಿರುವುದು ಯಾವನಿಗೋ ಅವನು ಆತ್ಮರತಿಯು. ಕ್ರೀಡೆ ಎಂದರೆ ಹೊರಗಿನ ಸಾಧನಗಳನ್ನು ಬಯಸುವ (ಪ್ರೀತಿಯು); ಆದರೆ ರತಿ ಎಂದರೆ ಸಾಧನವನ್ನು ಬಯಸದೆ ಹೊರಗಿನ ವಿಷಯಗಳಲ್ಲಿರುವ¹ ಬರಿಯ ಪ್ರೀತಿಯು. ಹೀಗೆ (ಕ್ರೀಡೆಗೂ ರತಿಗೂ) ವಿಶೇಷವಿರುತ್ತದೆ. ಇದರಂತೆ (ಇವನು) ಕ್ರಿಯಾವಂತನಾಗಿರುವನು. ಜ್ಞಾನ, ಧ್ಯಾನ, ವೈರಾಗ್ಯ-ಮುಂತಾದ ಕ್ರಿಯೆಯುಳ್ಳವನಾದ್ದರಿಂದ ಆ ಇವನು ಕ್ರಿಯಾವಂತನೆನಿಸುವನು. (‘ಆತ್ಮರತಿಕ್ರಿಯಾವಾನ್’ ಎಂಬ) ಸಮಾಸಪಾಠದಲ್ಲಿ ಆತ್ಮರತಿ ಎಂಬ ಕ್ರಿಯೆಯು ಈತನಿಗೆ ಇರುತ್ತದೆ- ಎಂದು (ಅರ್ಥಮಾಡಬೇಕಾಗುವದರಿಂದ) ಬಹುವ್ರೀಹಿ, ಮತ್ತುಬರ್ಥ-ಇವೆರಡರಲ್ಲಿ ಒಂದು ಹೆಚ್ಚಾಗುವದು².

(ಭಾಷ್ಯ)

೯೭. ಕೇಚಿತ್ತು ಅಗ್ನಿ ಹೋತ್ರಾದಿಕರ್ಮಬ್ರಹ್ಮವಿದ್ಯಯೋಃ ಸಮುಚ್ಚಯಾರ್ಥಮ್ ಇಚ್ಛಂತಿ | ತಚ್ಚ “ ಏಷ ಬ್ರಹ್ಮವಿದಾಂ ವರಿಸ್ಕುಃ ” ಇತ್ಯನೇನ ಮುಖ್ಯಾರ್ಥವಚನೇನ ವಿರುದ್ಧತೇ | ನ ಹಿ ಬ್ರಾಹ್ಮಕ್ರಿಯಾವಾನ್ ಆತ್ಮಕ್ರೀಡ ಆತ್ಮರತಿಶ್ಚ ಭವಿತುಂ ಶಕ್ತಃ ಕಶ್ಚಿತ್³ | ಬಾಹ್ಯಕ್ರಿಯಾದಿಸಿವ್ಯತ್ತೋ ಹಿ ಆತ್ಮಕ್ರೀಡೋ ಭವತಿ | ಬಾಹ್ಯಕ್ರಿಯಾತ್ಮಕ್ರೀಡಯೋರ್ವಿರೋಧಾತ್ | ನ ಹಿ ತಮಃಪ್ರಕಾಶಯೋರ್ಯುಗಪದೇಕತ್ರ ಸ್ಥಿತಿಃ ಸಂಭವತಿ | ತಸ್ಮಾತ್ ಅಸತ್ಪ್ರಲಪಿತಮೇವೈತತ್ ಅನೇನ ಜ್ಞಾನಕರ್ಮಸಮುಚ್ಚಯಪ್ರತಿಪಾದನಮ್ | “ ಅನ್ಯಾ ವಾಚೋ ವಿಮುಚ್ಛಾಫ ” (೨-೨-೫) “ ಸನ್ಯಾಸಯೋಗಾತ್ ” (೩-೨-೬) ಇತ್ಯಾದಿಪ್ರತಿಭ್ಯಸ್ತ | ತಸ್ಮಾತ್ ಅಯಮೇವೇವ ಕ್ರಿಯಾವಾನ್ ಯೋ ಜ್ಞಾನಧ್ಯಾನಾದಿಕ್ರಿಯಾವಾನ್ ಅಭಿನ್ನಾರ್ಥಮರ್ಯಾದಃ⁴ | ಸನ್ಯಾಸೀ | ಯ ಏವಂ ಲಕ್ಷಣೋ ನಾತಿವಾದೀ ಆತ್ಮಕ್ರೀಡಃ ಆತ್ಮರತಿಃ ಕ್ರಿಯಾವಾನ್ ಬ್ರಹ್ಮನಿಸ್ಕುಃ ಸ ಬ್ರಹ್ಮವಿದಾಂ ಸರ್ವೇಷಾಂ ವರಿಸ್ಕುಃ ಪ್ರಧಾನಃ ||

1. ಛಾ. ಭಾ. ೭-೫-೧ ರಲ್ಲಿ ಈ ಎರಡರ ವಿವರಣೆಯನ್ನು ನೋಡಿ.

2. ‘ಆತ್ಮರತಿಃ’ ಎಂಬುದು ಬಹುವ್ರೀಹಿ; ಕ್ರಿಯಾವಾನ್ ಎಂಬಲ್ಲಿ ವಾನ್ ಎಂಬುದು (ಉಳ್ಳ ಎಂಬರ್ಥದ) ಮತ್ತುಬರ್ಥಪ್ರತ್ಯಯ. ಆತ್ಮರತಿಕ್ರಿಯಾವಾನ್ ಎಂಬ ಸಮಾಸದಲ್ಲಿ ‘ಆತ್ಮರತಿಕ್ರಿಯಃ’ ಎಂದು ಬಹುವ್ರೀಹಿಯಿಂದಲೇ ಅರ್ಥವು ಹೊಂದುವದರಿಂದ ವಾನ್ ಎಂಬ ಮತ್ತುಬರ್ಥಪ್ರತ್ಯಯವು ವ್ಯರ್ಥವಾಗುತ್ತದೆ. ಆದ್ದರಿಂದ ಸಮಾಸಪಾಠಕ್ಕಿಂತ ಬಿಡಿಸಿದ ಪಾಠವೇ ಉತ್ತಮ ಎಂದು ಭಾವ. ಗೀ. ಭಾ. ೧೩-೧೨ ರಲ್ಲಿ ಅನಾದಿ ಮತ್ ಎಂಬುದರ ವ್ಯಾಖ್ಯಾನದ ಪೂರ್ವಪಕ್ಷವನ್ನು ನೋಡಿರಿ.

3. ‘ಕಶ್ಚಿತ್’ ಎಂಬ ಮಾತು ವಾ| ಪಾಠದಲ್ಲಿ ಹೆಚ್ಚಾಗಿದೆ.

4. “ಅಸಂಭಿನ್ನಾರ್ಥಮರ್ಯಾದಃ” ಎಂದು ವಾ|| ಗೋ|| ಪಾಠ.

(ಭಾಷ್ಯಾರ್ಥ)

ಆದರೆ ಕೆಲವರು (ಆತ್ಮರತಿಃ ಕ್ರಿಯಾವಾನ್ ಎಂಬಲ್ಲಿ) ಅಗ್ನಿಹೋತ್ರವೇ ಮುಂತಾದ ಕರ್ಮಗಳಿಗೂ ಬ್ರಹ್ಮವಿದ್ಯೆಗೂ ಸಮುಚ್ಚಯವೆಂಬ ಅರ್ಥ ಎಂದು ಅಭಿಪ್ರಾಯಪಡುತ್ತಾರೆ. ಆ (ಅಭಿಪ್ರಾಯವು) “ಇವನು, ಬ್ರಹ್ಮವೇತ್ತರಲ್ಲಿ ಅತ್ಯಂತ ಉತ್ತಮನಾಗಿರುವನು” ಎಂದು ಪ್ರಧಾನವಾದ ವಿಷಯವನ್ನು ಹೇಳುವ¹ ವಚನಕ್ಕೆ ವಿರುದ್ಧವಾಗಿರುತ್ತದೆ. ಏಕೆಂದರೆ ಹೊರಗಿನ ಕ್ರಿಯೆಯನ್ನು ಮಾಡುತ್ತಿರುವವನು ಯಾವನೂ ಆತ್ಮಕ್ರೀಡನೂ ಆತ್ಮರತಿಯೂ ಆಗಿರಲೇ ಆರನು. ಹೊರಗಿನ ಕ್ರಿಯೆಗಳನ್ನು ಬಿಟ್ಟುನೇ ಆತ್ಮಕ್ರೀಡನಾಗುತ್ತಾನೆ² ; ಏಕೆಂದರೆ ಹೊರಗಿನ ಕ್ರಿಯೆ, ಆತ್ಮಕ್ರೀಡೆ-ಇವುಗಳಿಗೆ (ಒಂದಕ್ಕೊಂದಕ್ಕೆ) ವಿರೋಧವಿರುತ್ತದೆ. ಕತ್ತಲೆ, ಬೆಳಕು-ಇವುಗಳೆರಡೂ ಒಂದೇ ಕಡೆಯಲ್ಲಿರುವದೆಂಬುದು ಆಗುವ ಹಾಗಿಲ್ಲವಷ್ಟೆ. ಆದ್ದರಿಂದ ಈ (ವಚನದಿಂದ) ಜ್ಞಾನ ಕರ್ಮಗಳ ಸಮುಚ್ಚಯವನ್ನು ಹೇಳಿದೆ ಎಂಬುದು ಬರಿಯ ಸುಳ್ಳುಮಾತು. “ಮಿಕ್ಕ ಮಾತುಗಳನ್ನು ಬಿಟ್ಟು ಬಿಡಿ”³ (೨-೨-೫) “ಸಂನ್ಯಾಸಯೋಗದಿಂದ (ಶುದ್ಧಸತ್ತ್ವವರಾಗಿ)”⁴ (೩-೨-೬) ಮುಂತಾದ ಶ್ರುತಿಗಳಿಂದಲೂ (ಹೀಗೆಂದು ಸಿದ್ಧವಾಗುತ್ತದೆ). ಆದ್ದರಿಂದ ಯಾವನು ಜ್ಞಾನ, ಧ್ಯಾನ-ಮುಂತಾದ ಕ್ರಿಯೆಗಳೆಲ್ಲವನ್ನೂ, ಅರ್ಥ (ವ್ಯವಸ್ಥೆಯ) ಎಲ್ಲೆಯನ್ನು ಒಡೆಯದೆ ಇರುವ⁵ ಸಂನ್ಯಾಸಿಯೋ” ಅವನೇ ಇಲ್ಲಿ ಕ್ರಿಯಾವಂತನು (ಎಂದು ಹೇಳಲ್ಪಟ್ಟಿರುತ್ತಾನೆ.)

ಯಾವನು ಈ ಸ್ವರೂಪದವನಾದ ಅತಿವಾದಿಯಲ್ಲದ ಆತ್ಮಕ್ರೀಡನಾದ ಆತ್ಮರತಿಯಾದ ಕ್ರಿಯಾವಂತನಾದ ಬ್ರಹ್ಮವಿಸ್ಮಯನೋ ಅವನು ಬ್ರಹ್ಮವೇತ್ತರಲ್ಲಿ ಅತ್ಯಂತ ಉತ್ತಮನು ಮುಖ್ಯನು.

1. ಇಲ್ಲಿ ಸಗುಣಬ್ರಹ್ಮಜ್ಞಾನಿಗಳಿಗೂ ಅಕ್ಷರವೆಂಬ ನಿರ್ಗುಣಬ್ರಹ್ಮಜ್ಞಾನಿಗಳಿಗೂ ತಾರತಮ್ಯವನ್ನು ಹೇಳಿದೆ : ಬ್ರಹ್ಮಜ್ಞಾನಿಗಳಲ್ಲಿ ಬ್ರಹ್ಮವಿದ್, ಬ್ರಹ್ಮವಿದ್ವರ, ಬ್ರಹ್ಮವಿದ್ವರಿಷ್ಠ-ಎಂದು ಈಚಿನ ವೇದಾಂತಿಗಳು ಕಲ್ಪಿಸಿರುವ ಭೂಮಿಕೆಗಳನ್ನಲ್ಲ.
2. ಗೀ. ಭಾ. ೬-೩.
3. ಅಪರವಿದ್ಯೆಯ ಮಾತುಗಳನ್ನು ಬಿಡಿ ಎಂದದ್ದರಿಂದ ವೇದವನ್ನೂ ವೇದೋಕ್ತ ಕರ್ಮಗಳನ್ನೂ ಸಂನ್ಯಾಸಮಾಡಿರಿ ಎಂದಂತೆ ಆಯಿತು.
4. ಇಲ್ಲಿ ಪ್ರತ್ಯಕ್ಷವಾಗಿಯೇ ಕರ್ಮತ್ಯಾಗವನ್ನು ಹೇಳಿದೆ.
5. ಕರ್ಮವನ್ನು ತ್ಯಾಗಮಾಡಿದವನು ಸ್ವೇಚ್ಛಾಚಾರಿಯಾದವನೇ? ಎಂಬ ಶಂಕೆಗೆ ಉತ್ತರವಿದು. ಅತ್ಯಂತ ಮೂಢರಾದ ಶರೀರಾಭಿಮಾನಿಗಳು ಯಥೇಚ್ಛವಾಗಿ ನಡೆಯುವರು ; ಅಭಿಮಾನವಿಲ್ಲದ ಜ್ಞಾನಿಯು ಹಾಗೆ ನಡೆಯಲಾರನು. ಐ. ಭಾ. ಸಂಬಂಧ ಭಾ. ಭಾ. ೨೫; ಸೂ. ಭಾ. ೨-೩-೪೮.

ಆತ್ಮದರ್ಶನಕ್ಕೆ ಸಾಧನಗಳು

(ಭಾಷ್ಯ)

೯೮. ಅಧುನಾ ಸತ್ಯಾದೀನಿ ಭಿಕ್ಷೋಃ ಸಮ್ಯಗ್ಜ್ಞಾನಸಹಕಾರೀಣಿ ಸಾಧನಾನಿ ವಿಧೀಯಂತೇ ನಿವೃತ್ತಿಪ್ರಧಾನಾನಿ—

(ಭಾಷ್ಯಾರ್ಥ)

ಈಗ ಸರಿಯಾದ ಜ್ಞಾನಕ್ಕೆ ಸಹಕಾರಿಗಳಾದ ಸತ್ಯವೇ ಮುಂತಾದ ನಿವೃತ್ತಿ ಪ್ರಧಾನವಾದ ಸಾಧನಗಳನ್ನು¹ ಸಂನ್ಯಾಸಿಗೆ ವಿಧಿಸಲಾಗುತ್ತದೆ:—

ಸತ್ಯೇನ ಲಭ್ಯಸ್ತಪಸಾ ಹ್ಯೇಷ ಆತ್ಮ

ಸಮ್ಯಗ್ಜ್ಞಾನೇನ ಬ್ರಹ್ಮಚರ್ಯೇಣ ನಿತ್ಯಮ್ |

ಅಂತಃಶರೀರೇ ಜ್ಯೋತಿರ್ಮಯೋ ಹಿ ಶುಭ್ರೋ

ಯಂ ಪಶ್ಯಂತಿ ಯತಯಃ ಕ್ಷೇಣದೋಷಾಃ

|| ೫ ||

೫. ಈ ಆತ್ಮನು ನಿತ್ಯವಾಗಿ ಸತ್ಯದಿಂದಲೂ ತಪಸ್ಸಿನಿಂದಲೂ ಸರಿಯಾದ ಜ್ಞಾನದಿಂದಲೂ ಬ್ರಹ್ಮಚರ್ಯೆಯಿಂದಲೂ ಲಭ್ಯನಾಗಿರುವನು. ಅಂತಃಶರೀರದಲ್ಲಿ (ಇವನು) ಜ್ಯೋತಿರ್ಮಯನಾಗಿ ಶುಭ್ರನಾಗಿ (ಇರುವನು). ಯಾವ (ಇವನನ್ನು) ಕ್ಷೇಣದೋಷರಾದ ಯತಿಗಳು ಕಂಡುಕೊಳ್ಳುವರು.

(ಭಾಷ್ಯ)

೯೯. ಸತ್ಯೇನ ಅನೃತತ್ಯಾಗೇನ ಮೃಷಾವದನತ್ಯಾಗೇನ ಲಭ್ಯಃ ಪ್ರಾಪ್ತವ್ಯಃ | ಕಿಂಚ ತಪಸಾ ಹಿ ಇಂದ್ರಿಯಮನವಿಕಾಗ್ರತಯಾ “ಮನಸಶ್ಚೇಂದ್ರಿಯಾಣಾಂ ಚ ಹ್ಯೇಕಾಗ್ರ್ಯಂ ಪರಮಂ ತಪಃ” || (ಮೋ. ಧ. ೨೫೦-೪) ಇತಿ ಸ್ಮರಣಾತ್ | ತದ್ ಹಿ ಅನುಕೂಲಮ್ ಆತ್ಮದರ್ಶನಾಭಿಮುಖೀಭಾವಾತ್ ಪರಮಂ ಸಾಧನಂ ತಪಃ ನೇತರತ್ ಚಾನ್ದ್ರಿಯಾಣಾದಿ | “ಏಷ ಆತ್ಮಾ ಲಭ್ಯಃ” ಇತ್ಯನುಷಜ್ಞಃ ಸರ್ವತ್ರ | ಸಮ್ಯಗ್ಜ್ಞಾನೇನ ಯಥಾಭೂತಾತ್ಮದರ್ಶನೇನ ಬ್ರಹ್ಮಚರ್ಯೇಣ ಮೈಥುನಾಸಮಾಚಾರೇಣ | ನಿತ್ಯಂ ಸರ್ವದಾ | ನಿತ್ಯಂ ಸತ್ಯೇನ ನಿತ್ಯಂ ತಪಸಾ ನಿತ್ಯಂ ಸಮ್ಯಗ್ಜ್ಞಾನೇನ ಇತಿ ಸರ್ವತ್ರ ನಿತ್ಯಶಬ್ದಃ | ಅನ್ತರ್ದೀಪಿಕಾನ್ಯಾಯೇನ ಅನುಷಕ್ತವ್ಯಃ | ವಕ್ಷ್ಯತಿ ಚ

1. ನಿವೃತ್ತಿಪರವಾಗಿರುವುದರಿಂದ ಇವು ಸಂನ್ಯಾಸಿಯಲ್ಲಿ ಪೂರ್ಣವಾಗಿರುತ್ತವೆ. ಇಲ್ಲಿ ಸರಿಯಾದ ಜ್ಞಾನವೆಂದರೆ ವಾಕ್ಯಾರ್ಥಜ್ಞಾನವು; ಇದು ಪಕ್ಕವಾಗುವದಕ್ಕೆ ಸಹಕಾರಿಗಳು ಬೇಕು-ಎಂದು ವ್ಯಾಖ್ಯಾನದಲ್ಲಿವೆ. ಇದಕ್ಕೆ ಭಾಷ್ಯದ ಬೆಂಬಲವಿಲ್ಲ. ಜ್ಞಾನವುಂಟಾಗುವದಕ್ಕೆ ಸಹಾಯವಾದವು ಸತ್ಯಾದಿಗಳು. ಅಷ್ಟಮಾತ್ರದಿಂದಲೇ ಇವನ್ನು ಸಹಕಾರಿಗಳು ಎಂದು ಹೇಳಿದೆ. ಸೂ. ಭಾ. ೨-೪-೨೨ ನ್ನು ನೋಡಿರಿ.

“ ನ ಯೇಷು ಜಿಹ್ಮಮನ್ಯತಂ ನ ಮಾಯಾ ಚ ” (ಪ್ರ. ೧-೧೬) ಇತಿ | ಕ್ವಾಸೌ ಆತ್ಮಾ ಯ ಏಕೈಃ ಸಾಧನೈರ್ಲಭ್ಯಃ ಇತಿ? ಉಚ್ಯತೇ | ಅನ್ತಃ ಶರೀರೇ ಅನ್ತಃ ಮಧ್ಯೇ ಶರೀರಸ್ಯ ಪುಂಡರೀಕಾಕಾಶೇ ಜ್ಯೋತಿರ್ಮಯೋ ಹಿ ರುಕ್ಮವರ್ಣಃ ಶುಭ್ರಃ ಶುಧ್ಧಃ | ಯಮ್ ಆತ್ಮಾನಂ ಪಶ್ಯಂತಿ ಉಪಲಭಂತೇ ಯತಯಃ ಯತನಶೀಲಾಃ ಸಂನ್ಯಾಸಿನಃ ಕ್ಷೇಣದೋಷಾಃ ಕ್ಷೇಣಕ್ರೋಧಾದಿಚಿತ್ತಮಲಾಃ || ಸ ಆತ್ಮಾ ನಿತ್ಯಂ ಸತ್ಯಾದಿಸಾಧನೈಃ ಸಂನ್ಯಾಸಿಭಿಃ ಲಭ್ಯತೇ ಇತ್ಯರ್ಥಃ | ನ ಕಾದಾಚಿತ್ಕೈಃ ಸತ್ಯಾದಿಭಿರ್ಲಭ್ಯತೇ ||

(ಭಾಷ್ಯಾರ್ಥ)

ಸತ್ಯದಿಂದ ಎಂದರೆ ಸುಳ್ಳನ್ನು ಬಿಡುವದರಿಂದ ಸುಳ್ಳು ಹೇಳುವದನ್ನು ಬಿಡುವದರಿಂದ ಲಭ್ಯನು, ಪಡೆಯತಕ್ಕವನು. ಮತ್ತು ತಪಸ್ಸಿನಿಂದ ಎಂದರೆ ಇಂದ್ರಿಯಗಳನ್ನೂ ಮನಸ್ಸನ್ನೂ ಏಕಾಗ್ರವಾಗಿ ಮಾಡಿಕೊಳ್ಳುವದರಿಂದ “ ಮನಸ್ಸಿನ ಮತ್ತು ಇಂದ್ರಿಯಗಳ ಏಕಾಗ್ರತೆಯು ಹೆಚ್ಚಿನ ತಪಸ್ಸು ” (ನೋ. ಧ. ೨೫೦-೪) ಎಂದು ಹೇಳುವ) ಸ್ಮೃತಿಯು (ಇದಕ್ಕೆ ಆಧಾರವು). ಆತ್ಮನನ್ನು ಕಾಣುವದಕ್ಕೆ ಆ ಕಡೆಗೇ ಮನಸ್ಸನ್ನು ತಿರುಗಿಸುವದರಿಂದ ಇದೇ ಅನುಕೂಲವಾದ ಹೆಚ್ಚಿನ ತಪಸ್ಸೆ (ನಿಸುವದೇ ಹೊರತು) ಚಾಂದ್ರಾಯಣವೇ ಮುಂತಾದ ಮಿಕ್ಕ (ತಪಸ್ಸು ಇಲ್ಲಿ ಹೇಳಿರುವ ತಪಸ್ಸು) ಗಲಾರದು.¹ (ಈ ತಪಸ್ಸಿನಿಂದ) ಈ ಆತ್ಮನು ಲಭ್ಯನಾಗಿರುವನು ” ಎಂಬ (ಮಾತುಗಳನ್ನು) ಎಲ್ಲಾ ಕಡೆಯಲ್ಲಿಯೂ ಸೇರಿಸಿಕೊಳ್ಳಬೇಕು. **ಸರಿಯಾದ ಜ್ಞಾನದಿಂದ** ಎಂದರೆ ಆತ್ಮನನ್ನು ಇದ್ದವನನ್ನು ಇದ್ದಂತೆಯೇ ಕಂಡುಕೊಳ್ಳುವದರಿಂದ; **ಬ್ರಹ್ಮಚರ್ಯದಿಂದ** ಮೈಥುನವನ್ನು ಮಾಡದೆ ಇರುವದರಿಂದ² “ನಿತ್ಯಮ್” ಎಂಬ ಮಾತನ್ನು ನಿತ್ಯವೂ ಸತ್ಯ (ವನ್ನು ನುಡಿಯುವದರಿಂದ), ನಿತ್ಯವೂ ತಪಸ್ಸು (ಮಾಡುವದ) ರಿಂದ, ನಿತ್ಯವೂ ಸರಿಯಾದ ಜ್ಞಾನವನ್ನು (ಅನುಸಂಧಾನಮಾಡುತ್ತಿರುವದರಿಂದ) ಎಂದು **ಅಂತರ್ದೀಪಿಕಾನ್ಯಾಯದಿಂದ**³ ಎಲ್ಲಾ ಕಡೆಗೂ ಸೇರಿಸಿಕೊಳ್ಳಬೇಕು. “ ಯಾರಲ್ಲಿ ಕಪಟವೂ ಸುಳ್ಳೂ ಇರುವದಿಲ್ಲವೋ ಮಾಯೆಯೂ ಇರುವ

1. ಚಾಂದ್ರಾಯಣವೇ ಮುಂತಾದದ್ದು ಶರೀರವನ್ನು ಕೃಶಗೊಳಿಸಿ ಮನಸ್ಸು ಹೊರಮುಖವಾಗದಂತೆ ಮಾಡುತ್ತದೆ.
2. ಸ್ಮರಿಸುವದು, ಅದರ ಮಾತನಾಡುವದು, ಅಡುವದು, ನೋಡುವದು, ಗುಟ್ಟಿಲ್ಲ ಮಾತನಾಡುವದು, ಸಂಕಲ್ಪಿಸುವದು, ನಿಶ್ಚಯಿಸುವದು, ಕೆಲಸವನ್ನು ಮಾಡಿಬಿಡುವದು. (ಸ್ಮರಣಂ ಕೀರ್ತನಂ ಕೇಳಿಃ ಪ್ರೇಕ್ಷಣಂ ಗುಹ್ಯಭಾಷಣಮ್ | ಸಜ್ಜಲೋದ್ಯವಸಾಯಶ್ಚ ಕ್ರಿಯಾನಿರ್ವೃತ್ತಿರೇವಚ) ಎಂದು ಮೈಥುನವು ಎಂಟು ಬಗೆ. ಅದಿಲ್ಲದಿರುವದು ಬ್ರಹ್ಮಚರ್ಯೆಯು.
3. ನಡುವೆ ಇಟ್ಟ ದೀಪವು ಎರಡು ಕಡೆಗೂ ಬೆಳಕು ಬೀರುವಂತೆ.

ದಿಲ್ಲವೋ (ಅವರಿಗೆ ಈ ಬ್ರಹ್ಮಲೋಕವು)" (ಪ್ರ. ೬-೧೬) ಎಂದು ಮುಂದೆ ಶ್ರುತಿಯು ಹೇಳಿಯೂ¹ ಇರುತ್ತದೆ.

ಈ ಸಾಧನಗಳಿಂದ ಸಿಕ್ಕುವನಲ್ಲ, ಆ ಆತ್ಮನು ಎಲ್ಲಿರುತ್ತಾನೆ²? ಎಂದರೆ (ಶ್ರುತಿ) ಹೇಳುತ್ತದೆ. ಅಂತಃಶರೀರದಲ್ಲಿ ಎಂದರೆ ಶರೀರದ ನಡುವೆ ಇರುವ (ಹೃದಯ) ಪುಂಡರೀಕದ ಅಕಾಶದಲ್ಲಿ (ಇವನು) ಜ್ಯೋತಿರ್ಮಯನಾಗಿ ಬಂಗಾರದ ಬಣ್ಣವುಳ್ಳವನಾಗಿ ಶುಭ್ರನಾಗಿ ಶುದ್ಧನಾಗಿ (ರುವನು). ಯಾವ (ಈ) ಆತ್ಮನನ್ನು ಪ್ರೇಣದೋಷರಾದ ಎಂದರೆ ಸಿಟ್ಟು ಮುಂತಾದ ಚಿತ್ತದ ಮಲಗಳನ್ನು ಕಳೆದುಕೊಂಡಿರುವ ಯತಿಗಳು ಎಂದರೆ ಯತ್ನವನ್ನು ಮಾಡುವ ಸ್ವಭಾವವುಳ್ಳ ಸಂನ್ಯಾಸಿಗಳು (ಅಲ್ಲಿ) ಕಂಡುಕೊಳ್ಳುವರು, ಗೊತ್ತುಪಡಿಸಿಕೊಳ್ಳುವರು. ಆ ಆತ್ಮನು ಯಾವಾಗಲೂ ಸತ್ಯವೇ ಮುಂತಾದ ಸಾಧನಗಳನ್ನು (ಮಾಡುತ್ತಿರುವ) ಸಂನ್ಯಾಸಿಗಳಿಗೆ ದೊರಕುವನೇ ಹೊರತು ಆಗಾಗ್ಗೆ ಮಾಡುವ ಸತ್ಯಾದಿಸಾಧನೆಗಳಿಂದ ದೊರೆಯನೆಂದು ಅರ್ಥ.³

(ಭಾಷ್ಯ)

೧೦೦. ಸತ್ಯಾದಿಸಾಧನಸ್ತತ್ಯರ್ಥೋಽಯಮ್ ಅರ್ಥವಾದಃ |

(ಭಾಷ್ಯಾರ್ಥ)

ಇದು ಸತ್ಯವೇ ಮುಂತಾದ ಸಾಧನಗಳನ್ನು ಹೊಗಳುವದಕ್ಕಾಗಿ⁴ (ಬಂದಿರುವ) ಅರ್ಥವಾದವು:—

1. ಪ್ರಶ್ನೆವು ಈ ಉಪನಿಷತ್ತನ್ನು ವಿವರಿಸುವ ಬ್ರಾಹ್ಮಣವು. ಅದರಲ್ಲಿ ಹೇಳಿರುವದು ಕರ್ನೋಪಾಸನಾಸಮುಚ್ಚಯವನ್ನು ಮಾಡುವವರ ವಿಷಯವಾದರೂ ಉಪಾಸನೆಗಿಂತ ಹೆಚ್ಚಿನ ಜ್ಞಾನಕ್ಕೆ ಈ ಸಾಧನಗಳು ಬೇಕೆಂಬುದಕ್ಕೆ ಇನ್ನೂ ಬಲವಾದ ಕಾರಣವಿದೆ ಎಂದಂತಾಗಿದೆ.

2. "ಕೋಽಸೌ" ಎಂಬ ಅ|| ಪಾಠಕ್ಕೆ ಅವನು ಯಾರು? ಎಂದು ಅರ್ಥ. ಅದೇ ಈಗ ಆ ಪ್ರಶ್ನೆಗಿಂತ ಅತನನ್ನು ಎಲ್ಲಿ ತಿಳಿಯಬೇಕು?—ಎಂಬುದೇ ಹೊಂದುತ್ತದೆ ಪ್ರ. ೬-೨ ನೋಡಿ.

3. ಗೃಹಸ್ಥರಲ್ಲಿಯೂ ಸತ್ಯಾದಿಸಾಧನಗಳು ಇರುವವು; ಆದರೆ ನಿತ್ಯವಾದ ಸತ್ಯಾದಿಗಳು ಸಂನ್ಯಾಸಿಗಳಲ್ಲಿ ಮಟ್ಟಿಗೆ ಇರುವದು ಸಾಧ್ಯ. ಸತ್ಯಾದಿಗಳು ಜ್ಞಾನಿಗಳಿಗೆ ಸರ್ವಜನಾಗಿಯೇ ಇದ್ದುಕೊಂಡಿರುತ್ತವೆ; ಇವುಗಳನ್ನು ಸಾಧಕರು ಅಭ್ಯಾಸಮಾಡಿದರೆ ಜ್ಞಾನವುಂಟಾಗುತ್ತದೆ. ಛಾ. ಭಾ. ೮-೧-೧ ಸಂಬಂಧ; ಗೀ ಭಾ. ೨-೫೫ ರಲ್ಲಿ ಸ್ಥಿತಪ್ರಜ್ಞನ ಲಕ್ಷಣಕ್ಕೆ ಇರುವ ಸಂಬಂಧಭಾಷ್ಯ-ಇವುಗಳನ್ನು ನೋಡಿ.

4. ಮುದ್ರಿತಪುಸ್ತಕಗಳಲ್ಲಿ ಹಿಂದಿನ ಮಂತ್ರದ ಭಾಷ್ಯದ ಕೊನೆಯಲ್ಲಿರುವ ಈ ವಾಕ್ಯವು ಈ ಮಂತ್ರಕ್ಕೇ ಸೇರಿದ್ದೆಂಬುದು ಸ್ಪಷ್ಟ. "ಸತ್ಯಾದಿ" ಎಂದು ಭಾಷ್ಯದಲ್ಲಿದ್ದರೂ ಮಂತ್ರದಲ್ಲಿ ಸತ್ಯವನ್ನು ಮಾತ್ರ ಹೊಗಳಿರುವದರಿಂದ ತಪಸ್ಸು ಮುಂತಾದವುಗಳಿಗೂ ಇದು ಉಪಲಕ್ಷಣವೆಂದು ಭಾಷ್ಯಾಭಿಪ್ರಾಯವನ್ನು ಕಲ್ಪಿಸಬೇಕು.

ಸತ್ಯಮೇವ ಜಯತೇ ನಾನೃತಂ
 ಸತ್ಯೇನ ಪನ್ನಾ ವಿತತೋ ದೇವಯಾನಃ |
 ಯೇನಾಕ್ರಮನ್ತ್ಯುಷಯೋ ಹ್ಯಾಪ್ತಕಾಮಾಃ
 ಯತ್ರ ತತ್ಸತ್ಯಸ್ಯ ಪರಮಂ ನಿಧಾನಮ್

|| ೬ ||

೬. ಸತ್ಯವೇ ಗೆಲ್ಲುವದೇ ಹೊರತು ಅನ್ಯತವಲ್ಲ. ಆಪ್ತಕಾಮರಾದ ಋಷಿಗಳು ಆ ಸತ್ಯದ ಪರಮನಿಧಾನವು ಇರುವಲ್ಲಿಗೆ ಯಾವ (ಮಾರ್ಗ)ದಿಂದ ಹೋಗುತ್ತಾರೋ (ಅಂಥ) ದೇವಯಾನಮಾರ್ಗವು ಸತ್ಯದಿಂದಲೇ ಹಬ್ಬಿರುತ್ತದೆ.

(ಭಾಷ್ಯ)

೧೦೧. ಸತ್ಯಮೇವ ಸತ್ಯವಾನೇವ ಜಯತೇ ಜಯತಿ¹ ನಾನೃತಂ ನಾನೃತವಾದೀ ಇತ್ಯರ್ಥಃ | ನ ಹಿ ಸತ್ಯಾನ್ಯತಯೋಃ ಕೇವಲಯೋಃ ಪುರುಷಾನಾತ್ರಿತಯೋಃ ಜಯಃ ಪರಾಜಯೋ ವಾ ಸಂಭವತಿ | ಪ್ರಸಿದ್ಧಂ ಲೋಕೇ ಸತ್ಯವಾದಿನಾ ಅನ್ಯತವಾದೀ ಅಭಿಭೂಯತೇ ನ ವಿಪರ್ಯಯಃ | ಅತಃ ಸಿದ್ಧಂ ಸತ್ಯಸ್ಯ ಬಲವತ್ಸಾಧನತ್ವಮ್ | ಕಿಂಚ ಶಾಸ್ತ್ರತೋಽಪಿ ಅವಗಮ್ಯತೇ ಸತ್ಯಸ್ಯ ಸಾಧನಾತಿಶಯತ್ವಮ್ | ಕಥಮ್? ಸತ್ಯೇನ ಯಥಾಭೂತವಾದವ್ಯವಸ್ಥಯಾ ಪನ್ನಾಃ ದೇವಯಾನಾಖ್ಯಾಃ ವಿತತಃ ವಿಸ್ತೀರ್ಣಃ ಸಾತತ್ಯೇನ ಪ್ರವೃತ್ತಃ | ಯೇನ ಪಥಾ ಹಿ ಆಕ್ರಮನ್ತಿ ಆಕ್ರಮನ್ತೇ² ಋಷಯಃ ದರ್ಶನವಂತಃ ಕುಹಕಮಾಯಾಶಾತ್ಯಾಹಂಕಾರದಮ್ಭಾನ್ಯತವರ್ಜಿತಾಃ ಹಿ ಆಪ್ತಕಾಮಾಃ ವಿಗತತ್ಯುಷ್ಣಾಃ ಸರ್ವತಃ | ಯತ್ರ ಯಸ್ಮಿನ್ ತತ್ ಪರಮಾರ್ಥತತ್ತ್ವಂ ಸತ್ಯಸ್ಯ ಉತ್ತಮಸಾಧನಸ್ಯ ಸಂಬಂಧಿ | ಸಾಧ್ಯಂ ಪರಮಂ ಪ್ರಕೃತ್ಯಂ ನಿಧಾನಂ ಪುರುಷಾರ್ಥರೂಪೇಣ ವಿಧೀಯತೇ ಇತಿ ನಿಧಾನಂ ವರ್ತತೇ | ತತ್ರ ಚ ಯೇನ ಪಥಾ ಆಕ್ರಮನ್ತಿ ಸ ಸತ್ಯೇನ ವಿತತಃ ಇತಿ ಪೂರ್ವೇಣ ಸಂಬಂಧಃ ||

(ಭಾಷ್ಯಾರ್ಥ)

ಸತ್ಯವೇ ಎಂದರೆ ಸತ್ಯವಂತನೇ ಜಯತೇ-ಜಯತಿ ಗೆಲ್ಲುವದು ಅನ್ಯತವು ಗೆಲ್ಲುವದಿಲ್ಲ. ಸುಳ್ಳನ್ನು ಹೇಳುವವನು (ಗೆಲ್ಲುವ) ದಿಲ್ಲ ಎಂದರ್ಥ, ಏಕೆಂದರೆ ಜನರನ್ನು ಆಶ್ರಯಿಸದೆ ಇರುವ ಬರಿಯ ಸತ್ಯ ಅನ್ಯತ-ಇವುಗಳಿಗೆ ಗೆಲವಾಗಲಿ ಸೋಲಾಗಲಿ ಆಗುವ ಹಾಗೆಯೇ ಇಲ್ಲ. ನಿಜವನ್ನು ಹೇಳುವಾತನಿಂದ ಸುಳ್ಳನ್ನು ಹೇಳುವಾತನು

1. ಇದು ವಾ|| ಪಾಠ. ಆ|| ಪಾಠದಲ್ಲಿ ಉಪನಿಷತ್ತಿನಲ್ಲಿಯೂ ಭಾಷ್ಯದಲ್ಲಿಯೂ ಜಯತಿ ಎಂದಿಷ್ಟೇ ಇದೆ.

2. 'ಕ್ರಮನ್ತೇ' ಎಂದಿಷ್ಟೇ ಆ|| ಪಾಠ.

ಸೋಲಿಸಲ್ಪಡುತ್ತಾನೆ ಎಂಬುದು ಪ್ರಸಿದ್ಧವಾಗಿದೆ; ಇದಕ್ಕೆ ವಿರುದ್ಧವಾಗಿ ಪ್ರಸಿದ್ಧವಾಗಿಲ್ಲ.¹ ಆದ್ದರಿಂದ ಸತ್ಯವು ಬಲವಾದ ಸಾಧನವೆಂಬುದು ಪ್ರಸಿದ್ಧವಾಗಿರುತ್ತದೆ. ಇದಲ್ಲದೆ ಸತ್ಯವು ಬಲವಾದ ಸಾಧನವೆಂಬುದು ಶಾಸ್ತ್ರದಿಂದಲೂ ಗೊತ್ತಾಗುತ್ತದೆ. ಹೇಗೆಂದರೆ ಸತ್ಯದಿಂದ ಎಂದರೆ ಇದ್ದದ್ದನ್ನು ಇದ್ದಂತೆ ಹೇಳುವ ನಿಯಮದಿಂದ ದೇವಯಾನವೆಂಬ ಮಾರ್ಗವು ಹಬ್ಬಿರುತ್ತದೆ, ಹರಡಿಕೊಂಡಿರುತ್ತದೆ, (ಬಿಡುವಿಲ್ಲದೆ) ಒಂದೇ ಸವನೆ ಮುನ್ನಡೆದಿರುತ್ತದೆ. ಯಾವ ಮಾರ್ಗದಿಂದ ಋಷಿಗಳು ನೋಸ, ಮಾಯೆ, ಠಕ್ಕು, ಅಹಂಕಾರ, ದಂಭ, ಸುಳ್ಳು-ಇವುಗಳನ್ನು ಬಿಟ್ಟುಬಿಟ್ಟಿರುವ ಆಸ್ತಕಾಮರಾದ ಎಂದರೆ ಆಸೆಗಳನ್ನೆಲ್ಲಾ ತೊರೆದಿರುವ ಜ್ಞಾನಿಗಳು² ಆಕ್ರಮಸ್ತಿ-ಆಕ್ರಮಸ್ತೇ ಹೋಗುವರೋ ಎಲ್ಲಿ ಯಾವೆಡೆಯಲ್ಲಿ ಉತ್ತಮಸಾಧನವಾದ (ಈ) ಸತ್ಯದ ಸಂಬಂಧವಾದ (ಇದರಿಂದ) ಪಡೆಯತಕ್ಕದ್ದಾದ,³ ಪರಮವಾದ ಎಂದರೆ ಹೆಚ್ಚುಗಾರಿಕೆಯ ನಿಧಾನವು, ಪುರುಷಾರ್ಥರೂಪದಿಂದ ಇಡಲ್ಪಟ್ಟಿರುತ್ತದೆ (ಇರುತ್ತದೆ), ಆದ್ದರಿಂದ ಇದಕ್ಕೆ ನಿಧಾನವೆಂದು⁴ ಹೆಸರು. ಆ ನಿಧಾನವು ಯಾರೆಡೆಯಲ್ಲಿರುವದೋ ಅಲ್ಲಿಗೆ ಯಾವ ಮಾರ್ಗದಿಂದ (ಋಷಿಗಳು) ಹೋಗುವರೋ ಆ (ಮಾರ್ಗವು) ಸತ್ಯದಿಂದ ಹಬ್ಬಿಕೊಂಡಿರುತ್ತದೆ-ಎಂದು⁵ (ಮಂತ್ರದಲ್ಲಿರುವ) ಹಿಂದಿನ (ವಾಕ್ಯಕ್ಕೆ) ಸಂಬಂಧವನ್ನು ಮಾಡಿಕೊಳ್ಳಬೇಕು.

(ಭಾಷ್ಯ)

೧೦೨. ಕಿಂ ತತ್, ಕಿಂಧರ್ಮಕಂ ಚ ತತ್ ಇತಿ? ಉಚ್ಯತೇ--

1. ಜನರಿಗೆ ನಿಜವೇ ಬೇಕು. ಯಾವನು ನಿಜವನ್ನು ಹೇಳುವನೆಂದು ತಮಗೆ ತೋರುವದೋ ಅವನನ್ನೇ ನಂಬುತ್ತಾರೆ, ಸುಳ್ಳನನ್ನು ನಂಬುವದಿಲ್ಲ.

2. ಉಪಾಸಕರು. ಇಲ್ಲಿ ಋಷಿಗಳು ಎಂದರೆ ಉಪಾಸನೆಯಿಂದ ಸಾಕ್ಷಾತ್ಕಾರವನ್ನು ಮಾಡಿಕೊಂಡವರು ಎಂದರ್ಥ.

3. ಬ್ರಹ್ಮಕ್ಕೂ ಸತ್ಯವೆಂದೇ ಹೆಸರು. ಅದನ್ನು ಸತ್ಯವೆಂಬ ಉತ್ತಮ ಸಾಧನದಿಂದಲೇ ಪಡೆಯಬೇಕು.

4. ಬ್ಯಾಂಕಿನಲ್ಲಿ ಹಣವನ್ನು ಆಸತ್ಕಾಲಕ್ಕೆಂದು ನ್ಯಾಸವಾಗಿಟ್ಟುಕೊಳ್ಳುವಂತೆ ಉಪಾಸಕನ ಸಾಧನಬಲದಿಂದ ಪುರುಷಾರ್ಥರೂಪವಾದ ಬ್ರಹ್ಮವು ಬ್ರಹ್ಮಲೋಕದಲ್ಲಿ ಅವನಿಗಾಗಿ ಇದ್ದುಕೊಂಡಿರುತ್ತದೆ.

5. ಆ ಬ್ರಹ್ಮಲೋಕದಲ್ಲಿರುವ ಬ್ರಹ್ಮವನ್ನು ಪಡೆಯುವದಕ್ಕೆ ಹೋಗುವ ಮಾರ್ಗವು ಸತ್ಯದಿಂದಲೇ ಹರಡಿಕೊಂಡಿರುತ್ತದೆ; ಅನ್ಯತನಾದಿಗಳು ಆ ಮಾರ್ಗದಲ್ಲಿ ಹೋಗಲಾರರು.

(ಭಾಷ್ಯಾರ್ಥ)

ಅದು ಯಾವದು¹? ಅದರ ಧರ್ಮಗಳೇನು? ಎಂದರೆ (ಈ ಮಂತ್ರವು) ಹೇಳುತ್ತದೆ:—

ಬೃಹಚ್ಚ ತದ್ವಿವ್ಯನುಚಿನ್ದ್ಯರೂಪಂ

ಸೂಕ್ಷ್ಮಾಚ್ಚ ತತ್ ಸೂಕ್ಷ್ಮತರಂ ವಿಭಾತಿ |

ದೂರಾತ್ ಸುದೂರೇ ತದಿಹಾನ್ತಿಕೇ ಚ

ಶಶ್ಯಸ್ಥಿಹೈವ ನಿಹಿತಂ ಗುಹಾಯಾಮ್

|| ೭ ||

೭. ಅದು ದೊಡ್ಡದಾಗಿಯೂ ದಿವ್ಯವಾಗಿಯೂ ಅಚಿಂತ್ಯವಾದ ರೂಪವುಳ್ಳದ್ದಾಗಿಯೂ ಇದ್ದು ಅದು ಸೂಕ್ಷ್ಮವಾದದ್ದಕ್ಕಿಂತಲೂ ಸೂಕ್ಷ್ಮತರವಾಗಿ ಹೊಳೆಯುತ್ತಿರುವದು. ಅದು ದೂರವಾಗಿರುವದಕ್ಕಿಂತಲೂ ಅತಿ ದೂರದಲ್ಲಿಯೂ ಇಲ್ಲಿಯೇ ಸಮೀಪದಲ್ಲಿಯೂ ಇರುವದು. ನೋಡುತ್ತಿರುವವರಲ್ಲಿ ಇಲ್ಲಿಯೇ ಗುಹೆಯಲ್ಲಿ ಇಡಲ್ಪಟ್ಟಿರುವದು.

(ಭಾಷ್ಯ)

೧೦೨. ಬೃಹತ್ ನುಹತ್ ಚ ತತ್ ಪ್ರಕೃತಂ ಬ್ರಹ್ಮ ಸತ್ಯಾದಿಸಾಧನಮ್² ಸರ್ವತೋ ವ್ಯಾಪ್ತಾತ್ | ದಿವ್ಯಂ ಸ್ವಯಂಪ್ರಭಮ್ ಅನಿನ್ದ್ರಿಯಗೋಚರಮ್ | ಅತ ಏವ ನ ಚಿನ್ದಯಿತುಂ ಶಕ್ಯತೇ ಅಸ್ಯ ರೂಪಮ್ ಇತಿ ಅಚಿನ್ದ್ಯರೂಪಮ್ | ಸೂಕ್ಷ್ಮಾತ್ ಆಕಾಶಾದೇರಪಿ ತತ್ ಸೂಕ್ಷ್ಮತರಮ್ ನಿರತಿಶಯಂ ಹಿ ಸೂಕ್ಷ್ಮ್ಯಮ್ ಅಸ್ಯ ಸರ್ವಕಾರಣತ್ವಾತ್ | ವಿಭಾತಿ ವಿವಿಧಮ್ ಅದಿತ್ಯಚನ್ದ್ರಾದ್ಯಾಕಾರೇಣ ಭಾತಿ ದೀಪ್ಯತೇ | ಕಿಂಚ ದೂರಾತ್ ವಿಪ್ರಕೃಷ್ಟದೇಶಾತ್ ಸುದೂರೇ ವಿಪ್ರಕೃಷ್ಟತರೇ ದೇಶೇ ವರ್ತತೇ ಅವಿದುಷಾಮ್ ಅತ್ಯನ್ತಾಗಮ್ಯತ್ವಾತ್ ತದ್ ಬ್ರಹ್ಮ | ಇಹ ದೇಹೇ ಅನ್ತಿಕೇ ಸಮೀಪೇ ಚ ವಿದುಷಾಮ್ ಅತ್ಯತ್ವಾತ್, ಸರ್ವಾನ್ತರತ್ವಾಚ್ಚ ಆಕಾಶಸ್ಯಾಪಿ ಅನ್ತರಶ್ರುತೇಃ | ಇಹ ಶಶ್ಯತ್ಸು ಚೇತನಾವತ್ಸು ಇತ್ಯೇತತ್ | ನಿಹಿತಂ ಸ್ಥಿತಂ ದರ್ಶನಾದಿಕ್ರಿಯಾವಶ್ಚೇನ ಯೋಗಿಭಿಃ ಲಕ್ಷ್ಯಮಾಣಮ್ | ಕ್ವ? ಗುಹಾಯಾಂ ಬುದ್ಧಿ ಲಕ್ಷಣಾಯಾಮ್ | ತತ್ರ ಹಿ ನಿಗೂಢಂ ಲಕ್ಷ್ಯತೇ ವಿದ್ವದ್ಭಿಃ | ತಥಾಪಿ ಅವಿದ್ಯಯಾ ಸಂವೃತಂ ಸತ್ ನ ಲಕ್ಷ್ಯತೇ ತತ್ರಸ್ಥಮೇವ ಅವಿದ್ವದ್ಭಿಃ ||

1. ಆ ಆಪರಬ್ರಹ್ಮವು ಯಾವದು? ಪ್ರಕೃತವಾದ ಅಕ್ಷರಕ್ಕಿಂತ ಬೇರೆಯಾದದ್ದಿ? ಎಂದು ಪ್ರಶ್ನೆ. ಪರಾಪರಬ್ರಹ್ಮಗಳು ಎರಡೂ ಒಂದೇ ಎಂಬುದು ತತ್ತ್ವವು. ಸೂ. ಭಾ. ೪-೨-೯, ೪-೨-೧೪.

2. “ ಸತ್ಯಾದಿಸಾಧನೇನ ” ಎಂಬ ವಾ|| ಪಾಠಕ್ಕಿಂತ ಈ ಅ|| ಪಾಠವೇ ಮೇಲು.

(ಭಾಷ್ಯಾರ್ಥ)

ಆದು ಎಂದರೆ ಸತ್ಯಾದಿಸಾಧನಗಳಿಂದ (ದೊರಕುವ ಆ) ಪ್ರಕೃತವಾದ ಬ್ರಹ್ಮವು ದೊಡ್ಡದಾಗಿಯೂ (ಇದೆ); ಏಕೆಂದರೆ (ಆದು) ಎಲ್ಲೆಲ್ಲಿಯೂ ವ್ಯಾಪಿಸಿಕೊಂಡಿರುತ್ತದೆ. ದಿವ್ಯವೂ ಎಂದರೆ ತಾನೇ ಬೆಳಗುವದಾಗಿಯೂ ಇಂದ್ರಿಯಗಳಿಗೆ ನಿಷಯವಲ್ಲದ್ದಾಗಿಯೂ ಇದೆ. ಆದ್ದರಿಂದಲೇ ಅಚಿಂತ್ಯವಾದರೂಪವುಳ್ಳದ್ದಾಗಿಯೂ (ಇದೆ), ಏಕೆಂದರೆ ಇದರ ರೂಪವನ್ನು ಚಿಂತಿಸುವದಕ್ಕೆ ಆಗುವದಿಲ್ಲ.¹ ಸೂಕ್ಷ್ಮವಾದದ್ದಕ್ಕಿಂತಲೂ ಎಂದರೆ ಆಕಾಶವೇ ಮುಂತಾದವುಗಳಿಗಿಂತಲೂ ಇದು ಸೂಕ್ಷ್ಮತರವಾಗಿರುವದು. ಏಕೆಂದರೆ ಇದು ಎಲ್ಲಕ್ಕೂ ಕಾರಣವಾಗಿರುವದರಿಂದ ಇದರ ಸೂಕ್ಷ್ಮತ್ವವು ಮಿಗಿಲಿಲ್ಲದ ಸ್ವಾಗಿರುತ್ತದೆ.² ಹೊಳೆಹೊಳೆಯುತ್ತಿರುವದು ಎಂದರೆ ಸೂರ್ಯ, ಚಂದ್ರ-ಮುಂತಾದ ರೂಪದಿಂದ ಬಗೆಬಗೆಯಾಗಿ ಹೊಳೆಯುತ್ತಿರುವದು, ಬೆಳಗುತ್ತಿರುವದು. ಮತ್ತು ಈ ಬ್ರಹ್ಮವು ದೂರವಾಗಿರುವದಕ್ಕಿಂತಲೂ ಎಂದರೆ ಬಹಳ ಆಚೆ ಇರುವ ಕಡೆಯಲ್ಲಿ (ರುವ ವಸ್ತುವಿ)ಗಿಂತಲೂ ಅತಿ ದೂರದಲ್ಲಿಯೂ ಎಂದರೆ ಇನ್ನೂ ಆಚೆ ಇರುವ ಕಡೆಯಲ್ಲಿಯೂ ಇರುತ್ತದೆ. ಏಕೆಂದರೆ ಅಜ್ಞಾನಿಗಳಿಗೆ ಇದು ಸ್ವಲ್ಪವೂ ಸಿಕ್ಕುವಂತಿಲ್ಲ. ಜ್ಞಾನಿಗಳಿಗೆ ಇಲ್ಲಿಯೇ ದೇಹದಲ್ಲಿಯೇ ಸಮಾಪದಲ್ಲಿಯೂ ಇರುವನು, ಏಕೆಂದರೆ (ಇದು ಅವರ) ಆತ್ಮನೇ ಆಗಿರುತ್ತದೆ.³ ಎಲ್ಲಕ್ಕೂ ಒಳಗಿರುವದರಿಂದಲೂ (ಇದು ಹತ್ತಿರದಲ್ಲಿರುವದು). ಏಕೆಂದರೆ ಆಕಾಶಕ್ಕೆ ಕೂಡ ಇದು ಒಳಗೆ ಇರುವದೆಂದು ಶ್ರುತಿ⁴ ಇರುತ್ತದೆ. ಇಲ್ಲಿ ನೋಡುತ್ತಿರುವವರಲ್ಲಿ ಎಂದರೆ ಚೇತನವಂತರಲ್ಲಿ ಎಂದರ್ಥ. ನೋಡುವದೇ ಮುಂತಾದ ಕ್ರಿಯೆಗಳುಳ್ಳದ್ದಾಗಿ ಯೋಗಿಗಳಿಗೆ⁵ ಕಾಣಬರುತ್ತಾ ಇದಲ್ಲುಟ್ಟಿರುವದು ಇದ್ದುಕೊಂಡಿರುತ್ತದೆ. ಎಲ್ಲಿ? ಎಂದರೆ ಬುದ್ಧಿಯೆಂಬ ಗುಹೆಯಲ್ಲಿ⁶. ಜ್ಞಾನಿಗಳಿಗೆ ಅಲ್ಲಿಯೇ (ಆದು) ಆಡಗಿಕೊಂಡಿರುವದು⁷ ಕಂಡುಬರುತ್ತದೆ. ಆದರೆ ಅಲ್ಲಿಯೇ ಇದ್ದರೂ ಅಜ್ಞಾನದಿಂದ ಮರೆಯಾಗಿರುವದರಿಂದ⁸ ಅಜ್ಞರಿಗೆ ಕಾಣದೆ ಇರುತ್ತದೆ.

1. ಇದು ಮನಸ್ಸಿಗೆ ವಿಷಯವಲ್ಲ. ತೈ. ೨-೯.
2. ಕ. ಭಾ. ಭಾ. ೧೦೫ (೧-೩-೧೫).
3. ಈ. ಭಾ. ೫; ಗೀ. ಭಾ. ೧೩-೧೫.
4. ಬೃ. ೩-೨-೧೨.
5. ಚೆನ್ನಾಗಿ ಲಕ್ಷ್ಯವಿಟ್ಟು ನೋಡುವವರಿಗೆ, ವಿಷಯಗಳನ್ನು ನೋಡುವ ಇಂದ್ರಿಯ ಪ್ರಧಾನರಲ್ಲದೆ ಅಂತರ್ಮುಖರಾಗಿ ಆತ್ಮನನ್ನು ನೋಡುವವರಿಗೆ. ಕಾ. ೧-೩-೧೨.
6. ೨-೨-೧, ೨-೨-೩, ೨-೨-೯-ಈ ಭಾಷ್ಯಗಳನ್ನು ನೋಡಿ.
7. “ ಗೂಢಮಸ್ಯಾಂ ಬ್ರಹ್ಮ ಸಾಕ್ಷಿರೂಪೇಣೇತಿ ಗುಹಾ ” (ಇಲ್ಲಿ ಬ್ರಹ್ಮವು ಸಾಕ್ಷಿಯಾಗಿ ಆಡಗಿಕೊಂಡಿರುವದರಿಂದ ಇದಕ್ಕೆ ಗುಹೆಯೆಂದು ಹೆಸರು) ಎಂಬ ವ್ಯುತ್ಪತ್ತಿಯನ್ನು ಸೂಚಿಸಿದೆ.
8. ಅಜ್ಞಾನವು ಮೋಡದಂತೆ ಆತ್ಮನನ್ನು ಕವಿದುಕೊಂಡಿರುವದೆಂದು ಅಭಿಪ್ರಾಯವಲ್ಲ. ವಿಷಯಗಳನ್ನು ಕಾಮಿಸುವ ದೇಹಾದ್ಯಾತ್ಮಬುದ್ಧಿಯು ಆತ್ಮಜ್ಞಾನಕ್ಕೆ ಅಡಿಯಾಗಿರುತ್ತದೆ. ಇದನ್ನೇ ಮರೆಯೆಂದು ಕರೆದಿದೆ.

ಆತ್ಮನನ್ನು ಕಾಣುವದಕ್ಕೆ ಅಸಾಧಾರಣಸಾಧನ

(ಭಾಷ್ಯ)

೧೦೪. ಪುನರಪಿ ಅಸಾಧಾರಣಂ ತದುಪಲಬ್ಧಿಸಾಧನಮ್ ಉಚ್ಯತೇ

(ಭಾಷ್ಯಾರ್ಥ)

ಮತ್ತೂ ಅದನ್ನು ಕಂಡುಕೊಳ್ಳುವದಕ್ಕೆ (ಬೇಕಾದ) ಅಸಾಧಾರಣವಾದ¹ ಸಾಧನವನ್ನು ಹೇಳಲಾಗುತ್ತದೆ:—

ನ ಚಕ್ಷುಷಾ ಗೃಹ್ಯತೇ ನಾಪಿ ವಾಚಾ

ನಾನ್ಯೈರ್ದೇವೈಸ್ತಪಸಾ ಕರ್ಮಣಾ ವಾ |

ಜ್ಞಾನಪ್ರಸಾದೇನ ವಿಶುದ್ಧಸತ್ತ್ವ

ಸ್ತತಸ್ತು ತಂ ಪಶ್ಯತೇ ನಿಷ್ಕಲಂ ಧ್ಯಾಯಮಾನಃ || ೮ ||

೮. ಕಣ್ಣಿನಿಂದ ಗ್ರಹಿಸುವದಕ್ಕಾಗುವದಿಲ್ಲ. ಮಾತಿನಿಂದಲೂ ಆಗುವದಿಲ್ಲ. ಉಳಿದ ದೇವತೆಗಳಿಂದಲೂ ಆಗುವದಿಲ್ಲ. ತಪಸ್ಸಿನಿಂದಾಗಲಿ ಕರ್ಮದಿಂದಾಗಲಿ (ಆಗುವದಿಲ್ಲ). ಆದರೆ ಜ್ಞಾನಪ್ರಸಾದದಿಂದ ಸತ್ತ್ವಶುದ್ಧಿಯನ್ನು ಮಾಡಿಕೊಂಡು ಧ್ಯಾನಮಾಡುವಾತನು ಅದರಿಂದ ನಿಷ್ಕಲನಾದ ಆತನನ್ನು ಕಂಡುಕೊಳ್ಳುತ್ತಾನೆ.

(ಭಾಷ್ಯ)

೧೦೫. ಯಸ್ಮಾತ್ ನ ಚಕ್ಷುಷಾ ಗೃಹ್ಯತೇ ಕೇನಚಿದಪಿ | ಅರೂಪತ್ವಾತ್ | ನಾಪಿ ಗೃಹ್ಯತೇ ವಾಚಾ | ಅನಭಿಧೇಯತ್ವಾತ್ | ನ ಚ ಅನ್ಯೈಃ ದೇವೈಃ ಇತರೇ ನ್ನಿಯೈಃ | ತಪಸಃ ಸರ್ವಪ್ರಾಪ್ತಿಸಾಧನತ್ವೇನಪಿ ನ ತಪಸಾ ಗೃಹ್ಯತೇ | ತಥಾ ವೈದಿಕೇನ ಅಗ್ನಿಹೋತ್ರಾದಿಕರ್ಮಣಾ ಪ್ರಸಿದ್ಧಮಹತ್ತ್ವೇನಾಪಿ ನ ಗೃಹ್ಯತೇ | ಕಿಂ ಪುನಸ್ತಸ್ಯ ಗೃಹಣೇ ಸಾಧನಮ್ ಇತಿ ? ಆಹ-ಜ್ಞಾನಪ್ರಸಾದೇನ ಆತ್ಮಾವಬೋಧನ ಸಮರ್ಥಮಪಿ ಸ್ವಭಾವೇನ ಸರ್ವಪ್ರಾಣಿನಾಂ ಜ್ಞಾನಂ ಬಾಹ್ಯವಿಷಯರಾಗಾದಿದೋಷ ಕಲುಷಿತಮ್ ಅಪ್ರಸನ್ನಮ್ ಅಶುದ್ಧಂ ಸತ್ ನಾವಬೋಧಯತಿ ನಿತ್ಯಂ ಸನ್ನಿಹಿತ ಮಪಿ ಆತ್ಮತತ್ತ್ವಂ ಮಲಾವನದ್ಧಮಿವ ಆದರ್ಶಮ್ ವಿಮಲಿತಮಿವ ಸಲಿಲಮ್ | ತದ್ ಯದಾ ಇನ್ದ್ರಿಯವಿಷಯಸಂಸರ್ಗಜನಿತರಾಗಾದಿಮಲಕಾಲುಷ್ಯಾಪನಯನಾತ್ ಆದರ್ಶಸಲಿಲಾದಿವತ್. ಪ್ರಸಾದಿತಂ ಸ್ವಚ್ಛಂ ಶಾಂತಮ್ ಅವತಿಷ್ಠತೇ, ತದಾ

1. ಆತ್ಮಜ್ಞಾನಕ್ಕೂ ಅನಾತ್ಮಜ್ಞಾನಕ್ಕೂ ಸಮಾನವಲ್ಲದ, ಅಥವಾ ಇತರ ಫಲಗಳಿಗೂ ಜ್ಞಾನಕ್ಕೂ ಸಮಾನವಲ್ಲದ ವಿಶೇಷ ಸಾಧನವನ್ನು. ಸತ್ಯವೇ ಮುಂತಾದವುಗಳಿಂದ ಚಿತ್ತಶುದ್ಧಿಯನ್ನು ಪಡೆದುಕೊಳ್ಳುವದೇ ಈ ಅಸಾಧಾರಣ ಸಾಧನವು.

ಜ್ಞಾನಸ್ಯ ಪ್ರಸಾದಃ ಸ್ಯಾತ್ | ತೇನ ಜ್ಞಾನಪ್ರಸಾದೇನ ವಿಶುದ್ಧಸತ್ತ್ವಃ ವಿಶುದ್ಧಾ
 ನ್ತಃಕರಣಃ ಯೋಗ್ಯೋ ಬ್ರಹ್ಮ ದ್ರಷ್ಟುಂ ಯಸ್ಮಾತ್ ತತಃ ತಸ್ಮಾತ್ ತು ತಮಾ
 ತ್ಯಾನಂ ಪಶ್ಯತೇ ಪಶ್ಯತಿ ಉಪಲಭತೇ ನಿಷ್ಕಲಂ ಸರ್ವಾವಯವಭೇದವರ್ಜಿತಂ
 ಧ್ಯಾಯಮಾನಃ ಸತ್ಯಾದಿಸಾಧನವಾನ್ ಉಪಸಂಹೃತಕರಣಃ ಏಕಾಗ್ರೇಣ ಮನಸಾ
 ಧ್ಯಾಯಮಾನಃ ಚಿನ್ಮಯನ್ ||

(ಭಾಷ್ಯಾರ್ಥ)

ಯಾವ ಕಾರಣದಿಂದ (ಈ ಆತ್ಮನನ್ನು) ಕಣ್ಣಿನಿಂದ ಯಾರೂ ಗ್ರಹಿಸುವದಕ್ಕೆ
 ಆಗುವದಿಲ್ಲವೋ; ಏಕೆಂದರೆ (ಆತ್ಮನಿಗೆ) ರೂಪವಿರುವದಿಲ್ಲ. ಮಾತಿನಿಂದಲೂ
 ಗ್ರಹಿಸುವದಕ್ಕೆ ಆಗುವದಿಲ್ಲ; ಏಕೆಂದರೆ (ಆತ್ಮನು) ವಾಚ್ಯನಲ್ಲ.¹ ಉಳಿದ ದೇವತೆ
 ಗಳಿಂದಲೂ ಆಗುವದಿಲ್ಲ, ಮಿಕ್ಕ ಇಂದ್ರಿಯಗಳಿಂದಲೂ² (ಆಗುವದಿಲ್ಲ). ತಪಸ್ಸು
 ಎಲ್ಲವನ್ನೂ ಪಡೆಯುವದಕ್ಕೆ ಸಾಧನವಾಗಿದ್ದರೂ (ಆ) ತಪಸ್ಸಿನಿಂದಲೂ³ ಗ್ರಹಿಸು
 ವದಕ್ಕೆ ಆಗುವದಿಲ್ಲ. ಹಾಗೂ ವೇದದಲ್ಲಿ ಹೇಳಿರುವ ಅಗ್ನಿಹೋತ್ರವೇ ಮುಂತಾದ
 ಹೆಚ್ಚಿನ ಮಹಿಮೆಯದೆಂದು ಪ್ರಸಿದ್ಧವಾಗಿದ್ದರೂ⁴ (ಅದರಿಂದಲೂ) ಗ್ರಹಿಸುವದಕ್ಕೆ
 ಆಗುವದಿಲ್ಲ. ಹಾಗಾದರೆ ಆ (ಆತ್ಮನನ್ನು) ಗ್ರಹಿಸುವದಕ್ಕೆ ಸಾಧನವು ಯಾವದು?
 ಎಂದರೆ (ಶ್ರುತಿ) ಹೇಳುತ್ತದೆ. ಜ್ಞಾನಪ್ರಸಾದದಿಂದ-ಎಲ್ಲಾ ಪ್ರಾಣಿಗಳ ಜ್ಞಾನವೂ⁵
 ಸ್ವಭಾವದಿಂದ⁶ ಆತ್ಮನನ್ನು ತಿಳಿಸುವದಕ್ಕೆ ಶಕ್ತವಾಗಿದ್ದರೂ ಹೊರಗಿನ
 ವಿಷಯಗಳ ಆಸೆಯೇ ಮುಂತಾದ⁷ ದೋಷಗಳಿಂದ ಕೊಳೆಯಾಗಿ ಬಿಟ್ಟಿರು
 ವದರಿಂದ ತಿಳಿಯಾಗದೆ ಅಶುದ್ಧವಾಗಿರುತ್ತದೆಯಾಗಿ ಧೂಳು ಬಿದ್ದಿರುವ

1. ಆತ್ಮನಲ್ಲಿ ಜಾತಿ ಗುಣ ಮುಂತಾದವಿಲ್ಲವಾದ್ದರಿಂದ ಶಬ್ದವಾಚ್ಯನಲ್ಲ.

2. ಕಣ್ಣನ್ನು ಜ್ಞಾನೇಂದ್ರಿಯಗಳಿಗೂ ವಾಕ್ಯನ್ನು ಕರ್ವೇಂದ್ರಿಯಗಳಿಗೂ ಉಪ
 ಲಕ್ಷಣವಾಗಿ ಹೇಳಿರುತ್ತದೆ. ಅದರಿಂದ ಯಾವ ಜ್ಞಾನೇಂದ್ರಿಯಗಳಿಗೂ ಕರ್ವೇಂದ್ರಿಯ
 ಗಳಿಗೂ ವಿಷಯನಲ್ಲ ಎಂದು ಭಾವ. 'ದೇವ' ಎಂಬ ಮಾತನ್ನು ಶ್ರುತಿಯಲ್ಲಿ ಇಂದ್ರಿಯ
 ವೆಂಬರ್ಥದಲ್ಲಿ ಅಲ್ಲಲ್ಲಿ ಹೇಳಿರುತ್ತದೆ.

3. ಇದು ಮನಸ್ಸನ್ನೂ ಇಂದ್ರಿಯಗಳನ್ನೂ ಏಕತ್ರಗೊಳಿಸುವ ತಪಸ್ಸಲ್ಲ. ಏಕೆಂದರೆ
 ಮುಂದೆ 'ಧ್ಯಾಯ ಮಾನಃ' ಎಂಬ ಮಾತಿನಿಂದ ಆ ತಪಸ್ಸು ಬೇಕೆಂದು ಇಲ್ಲಿಯೇ
 ಹೇಳಿರುತ್ತದೆ.

4. ಸ್ವರ್ಗಾದಿಗಳನ್ನು ಕೊಡುವದೆಂದು ಪ್ರಸಿದ್ಧವಾಗಿದ್ದರೂ.

5. ಇಲ್ಲಿ ಜ್ಞಾನವೆಂದರೆ ಅಂತಃಕರಣವೃತ್ತಿ. ಗೀ. ಭಾ. ೧೮-೩೦. ಆತ್ಮಜ್ಞಾನವನ್ನು
 ಹೊಸದಾಗಿ ಪೂಡಿಕೊಳ್ಳಬೇಕಾದದ್ದಿಲ್ಲ; ಅನಾತ್ಮತಂಪಂಧವನ್ನು ಮಾತ್ರ ಕಳೆದುಕೊಳ್ಳ
 ಬೇಕು. ಗೀ. ಭಾ. ೧೮-೫೦.

6. ಮತ್ತೊಂದರ ಅರಿವಿನೊಡನೆ ಸೇರಿಕೊಂಡಿಲ್ಲದಾಗ.

7. ರಾಗ, ದ್ವೇಷ, ಭಯ ಮುಂತಾದ.

ಕನ್ನಡಿಯಂತೆಯೂ ಅಲುಗಾಡುತ್ತಿರುವ ನೀರಿನಂತೆಯೂ¹ ಇದ್ದುಕೊಂಡು ಯಾವಾಗಲೂ ಹತ್ತಿರವೇ ಇರುವ ಆತ್ಮತತ್ವವನ್ನು ಕೂಡ ತಿಳಿಸಲಾರದೆ ಇರುತ್ತದೆ. ಅದು ಯಾವಾಗ ಇಂದ್ರಿಯಗಳ ಮತ್ತು ವಿಷಯಗಳ ಸಂಬಂಧದಿಂದ ಉಂಟಾಗುವ ರಾಗವೇ ಮುಂತಾದ ಮಲಗಳ ಕಲ್ಮಷವನ್ನು ತೆಗೆದುಹಾಕಿ ಕನ್ನಡಿ, ನೀರು-ಮುಂತಾದವುಗಳಂತೆ ತಿಳಿಮಾಡಲು ಸ್ವಚ್ಛವಾಗಿ ಶಾಂತವಾಗಿ ನಿಲ್ಲುವದೋ ಆಗ ಜ್ಞಾನದ ಪ್ರಸಾದವುಂಟಾಗುವದು². ಆ ಜ್ಞಾನಪ್ರಸಾದದಿಂದ ವಿಶುದ್ಧ ಸತ್ತ್ವನಾಗಿ ಶುದ್ಧವಾದ ಅಂತಃಕರಣವುಳ್ಳವನಾದರೆ ಬ್ರಹ್ಮವನ್ನು ಕಂಡುಕೊಳ್ಳುವದಕ್ಕೆ ಯೋಗ್ಯನಾಗುವನು. ಆದ್ದರಿಂದ ಅದರಿಂದಲಾದರೆ ಆ (ಚಿತ್ತಶುದ್ಧಿ)ಯಿಂದಲಾದರೆ ನಿಷ್ಕಲನಾದ ಯಾವ ಅವಯವವಿಶೇಷಗಳೂ ಇಲ್ಲದ ಆ ಆತ್ಮನನ್ನು ಧ್ಯಾನ ಮಾಡುವಾತನು ಎಂದರೆ ಸತ್ಯವೇ ಮುಂತಾದ ಸಾಧನಗಳಿಂದೊಡಗೂಡಿ ಇಂದ್ರಿಯಗಳನ್ನು ಹಿಂದಕ್ಕೆದುಕೊಂಡು ಮನಸ್ಸಿನಲ್ಲಿ ಧ್ಯಾನಮಾಡುವಾತನು ಚಿಂತಿಸುವಾತನು ಪಶ್ಯತೇ=ಪಶ್ಯತಿ ಕಂಡುಕೊಳ್ಳುವನು ಅರಿತುಕೊಳ್ಳುವನು.

**ಏಷೋಣುರಾತ್ಮಾ ಚೇತಸಾ ವೇದಿತವ್ಯಃ
ಯಸ್ಮಿನ್ ಪ್ರಾಣಃ ಪಞ್ಜಧಾ ಸಂವಿವೇಶ |
ಪ್ರಾಣೈಶ್ಚಿತ್ತಂ ಸರ್ವನೋತಂ ಪ್ರಜಾನಾಂ |
ಯಸ್ಮಿನ್ ವಿಶುದ್ಧೇ ವಿಭವತ್ಯೇಷ ಆತ್ಮಾ**

|| ೯ ||

೯. ಈ ಅಣುವಾದ ಆತ್ಮನು ಯಾವದರಲ್ಲಿ ಪ್ರಾಣವು ಐದು ಬಗೆಯಿಂದ ಪ್ರವೇಶಮಾಡಿರುವದೋ (ಅಲ್ಲಿ) ಚೇತಸ್ಸಿನಿಂದ ತಿಳಿಯತಕ್ಕವನಾಗುವನು. ಜನರ ಚಿತ್ತವೆಲ್ಲವೂ ಯಾರಿಂದ ಪ್ರಾಣಿಗಳೊಡನೆ ವ್ಯಾಪ್ತವಾಗಿರುತ್ತದೆಯೋ, ಯಾವ (ಆ ಚಿತ್ತವು) ವಿಶುದ್ಧವಾದರೆ ಈ ಆತ್ಮನು ವಿಸ್ಪಷ್ಟನಾಗುತ್ತಾನೆ

(ಭಾಷ್ಯ)

೧೦೭. ಯಮ್ ಆತ್ಮಾನಮ್ ಏವಂ ಪಶ್ಯತಿ ಏಷಃ ಅಣುಃ ಸೂಕ್ಷ್ಮಃ ಚೇತಸಾ ವಿಶುದ್ಧಜ್ಞಾನೇನ ಕೇವಲೇನ ವೇದಿತವ್ಯಃ | ಕ್ವಾಸೌ? ಯಸ್ಮಿನ್ ಶರೀರೇ ಪ್ರಾಣಃ ವಾಯುಃ ಪಞ್ಜಧಾ ಪ್ರಾಣಾಪಾನಾದಿಭೇದೇನ ಸಂವಿವೇಶ ಸಮ್ಯಕ್ ಪ್ರವಿಷ್ಟಃ, ತಸ್ಮಿನ್ನೇವ ಶರೀರೇ ಹೃದಯೇ ಚೇತಸಾ ಜ್ಞೇಯ ಇತ್ಯರ್ಥಃ | ಕೇದ್ಯಶೇನ ಚೇತಸಾ ವೇದಿತವ್ಯ ಇತಿ? ಆಹ-ಪ್ರಾಣೈಃ ಸಹೇಂದ್ರಿಯೈಃ ಚಿತ್ತಂ ಸರ್ವಮ್ ಅನ್ತಃಕರಣಂ

1. ಧೂಳು ಕೂತ ಕನ್ನಡಿಯ ದೃಷ್ಟಾಂತದಿಂದ ಮಲವನ್ನೂ ಅಲುಗಾಡುವ ನೀರಿನ ದೃಷ್ಟಾಂತದಿಂದ ವಿಕ್ಷೇಪವನ್ನೂ ತಿಳಿಸಿದೆ. ಮಲವಿಕ್ಷೇಪಗಳಿದ್ದರೆ ಆತ್ಮನ ಅರಿವು ಆಗುವದಿಲ್ಲ.
2. ಸತ್ಕಾರಗಳನ್ನು ಹೇಳಿರುವದು ಈ ಜ್ಞಾನಪ್ರಸನ್ನತೆಗೇ ಎಂದು ಭಾವ.

ಪ್ರಜಾನಾಮ್ ಓತಂ ವ್ಯಾಪ್ತಂ ಯೇನ ಕ್ಷೇರಮಿವ ಸ್ನೇಹೇನ ಕಾಷ್ಠಮಿವ ಆಗ್ನಿನಾ | ಸರ್ವಂ ಹಿ ಪ್ರಜಾನಾಮ್ ಅಂತಃಕರಣಂ ಚೇತನಾವತ್ ಪ್ರಸಿದ್ಧಂ ಲೋಕೇ | ಯಸ್ಮಿಂಶ್ಚ ಚಿತ್ತೇ ಕ್ಲೇಶಾದಿಮಲವಿಯುಕ್ತೇ ಶುದ್ಧೇ ವಿಭವತಿ ಏಷಃ ಉಕ್ತಃ ಆತ್ಮಾ ವಿಶೇಷೇಣ ಸ್ವೇನ ಆತ್ಮನಾ ವಿಭವತಿ ಆತ್ಮಾನಂ ಪ್ರಕಾಶಯತಿ ಇತ್ಯರ್ಥಃ ||

(ಭಾಷ್ಯಾರ್ಥ)

ಯಾವ ಆತ್ಮನನ್ನು ಹೀಗೆ ಕಂಡುಕೊಳ್ಳುವನೋ ಈತನು ಅಣುವು ಎಂದರೆ ಸೂಕ್ಷ್ಮನು.¹ ಇವನು ಚೇತಸ್ಸಿನಿಂದ ಬಹು ಶುದ್ಧವಾಗಿರುವ ಬರಿಯ ಜ್ಞಾನದಿಂದ ತಿಳಿಯತಕ್ಕವನಾಗಿರುವನು. ಇವನು ಎಲ್ಲಿರುವನು? ಎಂದರೆ ಯಾವ ಶರೀರದಲ್ಲಿ ಪ್ರಾಣವು ವಾಯು ಐದು ಬಗೆಯಿಂದ ಪ್ರಾಣ ಅಪಾನ ಮುಂತಾದ ವಿಶೇಷರೂಪದಿಂದ² ಪ್ರವೇಶಮಾಡಿರುವನೋ ಚನ್ನಾಗಿ ಒಳಹೊಕ್ಕಿರುವನೋ ಅದೇ ಶರೀರದಲ್ಲಿಯೇ³ ಹೃದಯದಲ್ಲಿ⁴ ಚಿತ್ತದಿಂದ ತಿಳಿಯತಕ್ಕವನಾಗಿರುವನು ಎಂದರ್ಥ. ಎಂಥ ಚಿತ್ತದಿಂದ ತಿಳಿಯತಕ್ಕವನು? ಎಂದರೆ (ಶ್ರುತಿ) ಹೇಳುತ್ತದೆ. ಜನರ ಚಿತ್ತವು ಅಂತಃಕರಣವೆಲ್ಲವೂ ಪ್ರಾಣಗಳೊಡನೆ ಇಂದ್ರಿಯಗಳೊಡಗೂಡಿದ (ಪ್ರಾಣಗಳೊಡನೆ)⁵ ಹಾಲು ಜಿಡ್ಡಿ ನಿಂದಲೂ ಕಟ್ಟಿಗೆಯು ಬೆಂಕಿಯಿಂದಲೂ (ವ್ಯಾಪ್ತವಾಗಿರುವಂತೆ) ಯಾವ (ಆತ್ಮನಿಂದ) ಓತವಾಗಿರುವದೋ ವ್ಯಾಪ್ತವಾಗಿರುವದೋ. ಜನರ ಅಂತಃಕರಣವೆಲ್ಲವೂ ಚೇತನದಿಂದ ಕೂಡಿರುವದೆಂದು ಲೋಕದಲ್ಲಿ ಪ್ರಸಿದ್ಧವಷ್ಟೆ. (ಆ) ಯಾವ ಚಿತ್ತವು ಕ್ಲೇಶವೇ ಮುಂತಾದ ಮಲಗಳಿಂದ ರಹಿತವಾಗಿ ಶುದ್ಧವಾದರೆ (ಅದರಲ್ಲಿ) ಈ ಮೇಲೆ ಹೇಳಿದ ಆತ್ಮನು 'ವಿಭವತಿ' ಎಂದರೆ ವಿಶೇಷವಾದ ತನ್ನ ರೂಪದಿಂದ ಆಗುವನು. ತನ್ನ ಸ್ವರೂಪವನ್ನು ತೋರಿಸಿಕೊಳ್ಳುವನು ಎಂದರ್ಥ.

ಆತ್ಮಜ್ಞಾನದ ಪ್ರಶಂಸೆ

(ಭಾಷ್ಯ)

೧೦೭. ಯ ಏವಮ್ ಉಕ್ತಲಕ್ಷಣಂ ಸರ್ವಾತ್ಮಾನಮ್ ಆತ್ಮತ್ವೇನ ಪ್ರತಿಪನ್ನಃ ತಸ್ಯ ಸರ್ವಾತ್ಮತ್ವಾದೇವ ಸರ್ವಾವಾಪ್ತಿಲಕ್ಷಣಂ ಫಲಮ್ ಆಹ -

1. ಇಂದ್ರಿಯಗಳಿಗೆ ಗೋಚರವಾಗುವ ಹಾಗಿಲ್ಲ.
2. ಈ ಬಗೆಯನ್ನು ಪ್ರ. ೩ರಲ್ಲಿ ವರ್ಣಿಸಿದೆ.
3. ಪ್ರ. ೬-೨.
4. ೨-೨-೨ ರಲ್ಲಿ ಹೇಳಿರುವಂತೆ ಆತ್ಮನು ಹೃದಯದಲ್ಲಿ ತಿಳಿಯಬರುತ್ತಾನೆ.
5. 'ಪ್ರಾಣೈಃ' ಎಂಬುದಕ್ಕೆ 'ಸಹೇಂದ್ರಿಯೈಃ' ಎಂಬುದು ವ್ಯಾಖ್ಯಾನವೆಂದು ಭಾವಿಸಿ ಪ್ರಾಣಗಳಿಂದ ಎಂದರೆ ಇಂದ್ರಿಯಗಳೊಡನೆ ಎಂದೂ ಕನ್ನಡಿಪಬಹುದು.

(ಭಾಷ್ಯಾರ್ಥ)

ಯಾವನು ಹೀಗೆ ಮೇಲೆ ಹೇಳಿದ ಸರ್ವಾತ್ಮನನ್ನು ತಾನೆಂದು ಅರಿತುಕೊಳ್ಳುವನೋ (ಅವನು) ಸರ್ವಾತ್ಮನಾಗಿರುವದರಿಂದಲೇ¹ ಅವನಿಗೆ ಎಲ್ಲವನ್ನೂ ಪಡೆದುಕೊಳ್ಳುವದೆಂಬ ಫಲವಾಗುವದು ಎಂದು ಮಂತ್ರವು ಹೇಳುತ್ತಿದೆ:—

ಯಂ ಯಂ ಲೋಕಂ ಮನಸಾ ಸಂವಿಭಾತಿ

ವಿಶುದ್ಧಸತ್ತ್ವಃ ಕಾಮಯತೇ ಯಾಂಶ್ಚ ಕಾಮಾನ್ |

ತಂ ತಂ ಲೋಕಂ ಜಯತೇ ತಾಂಶ್ಚ ಕಾಮಾನ್

ಸ್ತಸ್ಮಾದಾತ್ಮಜ್ಞಂ ಹ್ಯರ್ಚಯೇದ್ ಭೂತಿಕಾಮಃ || ೧೦ ||

೧೦. ಯಾವ ಯಾವ ಲೋಕವನ್ನು ವಿಶುದ್ಧಸತ್ತ್ವನು ಮನಸ್ಸಿನಿಂದ ಮಾಡಿಕೊಳ್ಳುವನೋ ಮತ್ತು ಯಾವ ಕಾಮಗಳನ್ನು ಕಾಮಿಸುವನೋ ಆಯಾ ಲೋಕವನ್ನೂ ಆ ಕಾಮಗಳನ್ನೂ ಗೆದ್ದುಕೊಳ್ಳುತ್ತಾನೆ. ಆದ್ದರಿಂದ ಭೂತಿಕಾಮನಾದವನು ಆತ್ಮಜ್ಞನನ್ನು ಪೂಜಿಸಲೇಬೇಕು.

(ಭಾಷ್ಯ)

೧೦೮. ಯಂ ಯಂ ಲೋಕಂ ಪಿತ್ರಾದಿಲಕ್ಷಣಂ ಮನಸಾ ಸಂವಿಭಾತಿ ಸಂಕಲ್ಪಯತಿ ಮಹ್ಯಮ್ ಅನ್ಯಸ್ಮೈ ವಾ ಭವೇತ್ ಇತಿ ವಿಶುದ್ಧಸತ್ತ್ವಃ ಕ್ಷೇಣಕ್ಷೇಶಃ ಆತ್ಮವಿತ್ ನಿರ್ಮಲಾಂತಃಕರಣಃ ಕಾಮಯತೇ ಯಾಂಶ್ಚ ಕಾಮಾನ್ ಪ್ರಾರ್ಥಯತೇ ಭೋಗಾನ್ ತಂ ತಂ ಲೋಕಂ ಜಯತೇ ಪ್ರಾಪ್ನೋತಿ ತಾಂಶ್ಚ ಕಾಮಾನ್ ಸಂಕಲ್ಪಿತಾನ್ ಭೋಗಾನ್ | ತಸ್ಮಾದ್ ವಿದುಷಃ ಸತ್ತ್ವಸಂಕಲ್ಪತ್ವಾತ್ ಆತ್ಮಜ್ಞಮ್ ಆತ್ಮಜ್ಞಾನೇನ ವಿಶುದ್ಧಾಂತಃಕರಣಮ್ ಹಿ ಅರ್ಚಯೇತ್ ಪೂಜಯೇತ್ ಪಾದಪ್ರಕ್ಷಾಲನ ಶುಶ್ರೂಷಾನಮಸ್ಕಾರಾದಿಭಿಃ ಭೂತಿಕಾಮಃ ವಿಭೂತಿಮ್ ಇಚ್ಛಃ ||

(ಭಾಷ್ಯಾರ್ಥ)

ಪಿತೃಲೋಕವೇ² ಮುಂತಾದ ಯಾವ ಯಾವ ಲೋಕವನ್ನು ನನಗೆ ಅಥವಾ ಮತ್ತೊಬ್ಬನಿಗೇ ಆಗಲಿ!- ಎಂದು ವಿಶುದ್ಧಸತ್ತ್ವನು, ಕ್ಲೇಶಗಳನ್ನು ತೊಲಗಿಸಿಕೊಂಡು

1. ಜ್ಞಾನಿಗೆ ಆಗುವ ಫಲವು ಮಿಕ್ಕವರಿಗೆ ಆಗುವಂತೆ ಕರ್ಮ ಉಪಾಸನೆ ಮುಂತಾದವುಗಳನ್ನು ಮಾಡುವದರಿಂದ ಕಾಲಾಂತರದಲ್ಲಿ ಆಗುವದಿಲ್ಲ. ಜ್ಞಾನಮಾತ್ರದಿಂದ ಜ್ಞಾನ ಸಮಕಾಲದಲ್ಲಿ ಸರ್ವಪ್ರಾಪ್ತಿಯಾಗುವದು. ಏಕೆಂದರೆ ಯಾರಿಗೆ ಯಾವ ಫಲವಾದರೂ ಅವರ ಆತ್ಮನೇ ಆಗಿರುವ ಇವನದೇ ಆಗಿರುವದು. ಬೃ. ಭಾ. ೩-೯-೨೮ರಲ್ಲಿ ಅನಂದ ವಿಚಾರಭಾಷ್ಯವನ್ನು ನೋಡಿ.

2. ಛಾ. ೮-೨-೧ರಿಂದ ೧೦ರವರೆಗಿನ ಮಂತ್ರಗಳಲ್ಲಿ ಹೇಳಿರುವ ಲೋಕಗಳು. ಇವು ಸಗುಣ ಬ್ರಹ್ಮವನ್ನು ಉಪಾಸನೆಮಾಡಿದಾತನಿಗೆ ಸಿಕ್ಕುವ ಲೋಕಗಳಾದರೂ ಜ್ಞಾನಿಯು ಅವನಿಗೂ ಆತ್ಮನಾದ್ದರಿಂದ ಅವನಿಗೂ ಲೋಕಪ್ರಾಪ್ತಿಯಾದಂತೆ ಎಂದು ಜ್ಞಾನವನು ಹೊಗಳಿದೆ.

ಡಿರುವ ಆತ್ಮಜ್ಞಾನಿಯು ನಿರ್ಮಲವಾದ ಅಂತಃಕರಣದಿಂದ (ಕೂಡಿದವನಾದ್ದರಿಂದ) ಮಾಡಿಕೊಳ್ಳುವನೋ ಎಂದರೆ ಸಂಕಲ್ಪಿಸಿಕೊಳ್ಳುವನೋ ಮತ್ತು ಯಾವ ಕಾಮಗಳನ್ನು ಎಂದರೆ ಭೋಗಗಳನ್ನು ಕಾಮಿಸುವನೋ ಬಯಸುವನೋ ಆಯಾ ಲೋಕವನ್ನು ಮತ್ತು ಆಯಾಯ ಕಾಮಗಳನ್ನು ಎಂದರೆ ಸಂಕಲ್ಪಿಸಿಕೊಂಡ ಭೋಗಗಳನ್ನು ಗೆದ್ದುಕೊಳ್ಳುವನು ಎಂದರೆ ಪಡೆದುಕೊಳ್ಳುತ್ತಾನೆ. ಆದ್ದರಿಂದ ಜ್ಞಾನಿಯು (ಹೀಗೆ) ಸತ್ಯಸಂಕಲ್ಪನಾಗಿರುವದರಿಂದ ಆತ್ಮಜ್ಞಾನನ್ನು ಎಂದರೆ ಆತ್ಮಜ್ಞಾನದಿಂದ ಅಂತಃಕರಣವನ್ನು ಶುದ್ಧಮಾಡಿಕೊಂಡಿರುವಾತನನ್ನು¹ ಭೂತಕಾಮನಾದವನು (ತನಗೆ) ಒಳ್ಳೆಯದಾಗಬೇಕೆಂದು ಇಚ್ಛಿಸುವಾತನು ಕಾಲುತೊಳೆಯುವದು, ಸೇವೆ ಮಾಡುವದು, ನಮಸ್ಕರಿಸುವದು-ಮುಂತಾದವುಗಳಿಂದ ಅರ್ಚಿಸಬೇಕು, ಪೂಜೆ ಮಾಡಬೇಕು.



ಮೂರನೆಯ ಮುಂಡಕ—ಎರಡನೆಯ ಖಂಡ

(ಭಾಷ್ಯ)

೧೦೯. ತತಃ ಪೂಜಾರ್ಹಃ ಏವಾಸೌ | ಯಸ್ಮಾತ್

(ಭಾಷ್ಯಾರ್ಥ)

ಆದ್ದರಿಂದ ಅವನು ಪೂಜೆಗೆ ತಕ್ಕವನೇ ; ಏಕೆಂದರೆ

ಸ ನೇದೈತತ್ ಪರಮಂ ಬ್ರಹ್ಮ ಧಾಮ

ಯತ್ರ ನಿಶ್ಚಂ ನಿಹಿತಂ ಭಾತಿ ಶುಭ್ರಮ್ |

ಉಪಾಸತೇ ಪುರುಷಂ ಯೇ ಹ್ಯಕಾಮಾ-

ಸ್ತೇ ಶುಕ್ರಮೇತದತಿವರ್ತನ್ತಿ ಧೀರಾಃ

|| ೧ ||

೧. ಆತನು ಯಾವುದರಲ್ಲಿ ಎಲ್ಲವೂ ಇಡಲ್ಪಟ್ಟಿರುವದೋ (ಯಾವದು) ಶುಭ್ರವಾಗಿ ಬೆಳಗುತ್ತಿರುವದೋ ಈ ಹೆಚ್ಚಿನ ಬ್ರಹ್ಮವೆಂಬ ಸ್ಥಾನವನ್ನು ಬಲ್ಲನು. ಯಾರು ಅಕಾಮರಾಗಿ (ಈ) ಪುರುಷನನ್ನು ಸೇವಿಸುತ್ತಾರೋ ಆ ಧೀರರು ಈ ಶುಕ್ರವನ್ನು ಅತಿಕ್ರಮಿಸುವರು.

1. ಜ್ಞಾನದಿಂದಾದ ಶುದ್ಧಿಯು ಎಲ್ಲಕ್ಕೂ ಹೆಚ್ಚಿಸದು. ಗೀ. ಭಾ. ೪-೩೮.

(ಭಾಷ್ಯ)

೧೧೦. ಸ ವೇದ ಜಾನಾತಿ ಏತತ್ ಯಥೋಕ್ತಲಕ್ಷಣಂ ಬ್ರಹ್ಮ ಪರಮಮ್
 ನಮ ಉತ್ಕೃಷ್ಟಮ್ ಸರ್ವಕಾಮಾನಾಮಾಶ್ರಯಮ್ ಆಸ್ವದಮ್ | ಯತ್ರ
 ಮಸ್ಮಿನ್ ಬ್ರಹ್ಮಣಿ ಧಾಮ್ನಿ ವಿಶ್ವಂ ಸಮಸ್ತಂ ಜಗತ್ ನಿಹಿತಮ್ ಅರ್ಪಿತಮ್ |
 ಮಚ್ಚ ಸ್ವೇನ ಜ್ಯೋತಿಷಾ ಭಾತಿ ಶುಭ್ರಂ ಶುದ್ಧಮ್ | ತಮಪಿ ಏವನಾತ್ಮಜ್ಞಂ
 ಪುರುಷಂ ಯೇ ಹಿ ಅಕಾಮಾಃ ವಿಭೂತಿತ್ಯಷ್ಟಾವರ್ಜಿತಾಃ ಮುಮುಕ್ಷುಃ | ಸನ್ತಃ
 ಏವಾಸತೇ ಪರಮಿನ ದೇವಂ ತೇ ಶುಕ್ರಂ ನೃಬೀಜಂ ಯದೇತತ್ ಪ್ರಸಿದ್ಧಂ
 ರೀರೋಪಾದಾನಕಾರಣಮ್ ಅತಿವರ್ತಂತಿ ಅತಿಗಚ್ಛಂತಿ ಧೀರಾಃ ಧೀಮನ್ತಃ |
 ಪುನರ್ಯೋನಿಂ ಪ್ರಸರ್ಪಂತಿ "ನ ಪುನಃ ಕ್ವಚಿದ್ಭೂತಿಂ ಕರೋತಿ" (?) ಇತಿ
 ಪ್ರತೀಃ | ಅತಸ್ತಂ ಪೂಜಯೇತ್ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಆತನು ಈ ಹಿಂದೆ ಹೇಳಿದ ಲಕ್ಷಣವುಳ್ಳ ಬ್ರಹ್ಮವೆಂಬ ಪರಮವಾದ ಉತ್ತಮ
 ಸ್ಥಾನವನ್ನು, ಸರ್ವಕಾಮಗಳಿಗೂ ಆಶ್ರಯವಾಗಿ, ಅವುಗಳಿಗೆ ಆಧಾರವಾಗಿರುವ
 ಸ್ಥಾನವನ್ನು" (ಎಂದರ್ಥ) ಯಾವದರಲ್ಲಿ ಎಂದರೆ ಯಾವ ಬ್ರಹ್ಮವೆಂಬ ಸ್ಥಾನದಲ್ಲಿ
 ಎಲ್ಲವೂ ಎಂದರೆ ಜಗತ್ತೆಲ್ಲವೂ ಇಡಲ್ಪಟ್ಟಿರುವದೋ ಸೇರಿಕೊಂಡಿರುವದೋ^೧ ಮತ್ತು
 ಯಾವದು ತನ್ನ ಬೆಳಕಿನಿಂದ ಶುಭ್ರವಾಗಿ ಎಂದರೆ ಶುದ್ಧವಾಗಿ ಬೆಳಗುತ್ತಿರುವದೋ
 ಅಂಥ ಬ್ರಹ್ಮವೆಂಬ ಸ್ಥಾನವನ್ನೂ ಬಲ್ಲನು, ಅರಿತಿರುವನು. ಅವನನ್ನು ಈ ರೀತಿಯಲ್ಲಿ
 ಇತ್ಯನನ್ನು ತಿಳಿದುಕೊಂಡಿರುವ ಪುರುಷನನ್ನು ಯಾರು ಅಕಾಮರಾಗಿ ತಮಗೆ
 "ಒಳ್ಳೆಯದಾಗಬೇಕೆಂಬ ಬಯಕೆಯೂ" ಇಲ್ಲದೆ ಮುಮುಕ್ಷುಗಳಾಗಿ ಪರ(ಬ್ರಹ್ಮ

1. " ಪ್ರಕೃಷ್ಟಮ್ " ಎಂದು ವಾ|| ಪಾಠ.
2. " ಸೇವಂತೇ " ಎಂಬ ಅ|| ಪಾಠಕ್ಕಿಂತ ಈ ವಾ|| ಕಾ|| ಪಾಠವು ಉತ್ತಮ.
3. ಬ್ರಹ್ಮದಲ್ಲಿಯೇ ಎಲ್ಲಾ ವಸ್ತುಗಳೂ ಕಲ್ಪಿತವಾಗಿರುವದರಿಂದ ಬ್ರಹ್ಮವನ್ನು
 ಏತು ಬ್ರಹ್ಮವನ್ನು ಪಡೆದುಕೊಂಡವನು ಎಲ್ಲಾ ಕಾಮಗಳನ್ನೂ ಬಿಟ್ಟಿಗೆ ಪಡೆದುಕೊಂಡಂತೆ
 ಆಗುವದು. ಶ್ಲೋ ಭಾ ೨-೧ " ಸರ್ವಾನ್ ಕಾಮಾನ್ ಸಹ " ಎಂಬುದರ ಭಾಷ್ಯ
 ಭಾ. ಭಾ. ೧೦೯) ನೋಡಿ.
4. ಚಕ್ರದ ಗುಂಬದಲ್ಲಿ ಹಾರಿಕೋಲಿನಂತೆ ಎಂಬ ಶ್ರುತಿಯ ಸೂಚನೆ.
5. ಸರ್ವಾಶ್ರಯವಾಗಿ ಸರ್ವರ ಹೃದಯದಲ್ಲಿರುವ ಸ್ವಯಂಪ್ರಕಾಶಬ್ರಹ್ಮವು
 ಶಾನೆಂದು.
6. ಸಕಾಮರು ಪೂಜಿಸಲಾದಿದರೆ ಕಾಮಗಳೆಲ್ಲಾ ದೊರಕುವವು, ನಿಷ್ಕಾಮರಾಗಿ
 ಧೂಪಿಸಿದರೆ ಮುಕ್ತಿಯೇ ದೊರಕುವದು.

ಸ್ವರೂಪನಾದ) ದೇವನನ್ನು ಹೇಗೋ ಹಾಗೆ¹ ಸೇವಿಸುತ್ತಾರೋ² ಆ ಧೀರರು (ಅ) ವಿವೇಕಿಗಳು ಈ ಶರೀರಗ್ರಹಣಕ್ಕೆ ಕಾರಣವೆಂದು ಪ್ರಸಿದ್ಧವಾಗಿದೆಯಲ್ಲ, (ಆ) ಶುಕ್ರವನ್ನು ಮನುಷ್ಯರೇತಸ್ಸನ್ನು ಅತಿಕ್ರಮಿಸುವರು ದಾಟುವರು; ಮತ್ತೆ ಜನ್ಮವನ್ನು ಪಡೆಯುವದಿಲ್ಲ.” “ ಮತ್ತೆ ಎಲ್ಲಿಯೂ ರತಿಯನ್ನು ಮಾಡುವದಿಲ್ಲ” (?) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು. ಆದ್ದರಿಂದ ಆತನನ್ನು ಪೂಜಿಸಬೇಕು ಎಂದು ಅಭಿಪ್ರಾಯ.

ಕಾಮತ್ಯಾಗವೇ ಮುಂತಾದ ಸಾಧನಗಳು

(ಭಾಷ್ಯ)

೧೧೧. ಮುಮುಕ್ಷುಣಃ ಕಾಮತ್ಯಾಗ ಏವ ಪ್ರಧಾನಮ್ ಸಾಧನಮ್ ಇತ್ಯೇತದ್ ದರ್ಶಯತಿ—

(ಭಾಷ್ಯಾರ್ಥ)

ಮುಮುಕ್ಷುವಾದವನಿಗೆ ಕಾಮತ್ಯಾಗವೇ ಮುಖ್ಯಸಾಧನವು ಎಂಬುದನ್ನು (ಈ ಮಂತ್ರವು) ತಿಳಿಸುತ್ತದೆ:—

ಕಾಮಾನ್ ಯಃ ಕಾಮಯತೇ ಮನ್ಯಮಾನಃ

ಸ ಕಾಮಭಿರ್ಜಾಯತೇ ತತ್ರ ತತ್ರ |

ಸರ್ಯಾಪ್ತಕಾಮಸ್ಯ ಕೃತಾತ್ಮನಸ್ತು

ಇಹೈವ ಸರ್ವೇ ಪ್ರವಿಲೀಯಂತಿ ಕಾಮಾಃ

|| ೨ ||

೨. ಯಾವನು ಕಾಮಗಳನ್ನು ಯೋಚಿಸುತ್ತಾ ಕಾಮಿಸುತ್ತಿರುವನೋ ಅವನು ಕಾಮಗಳಿಂದ ಅಲ್ಲಲ್ಲಿ ಹುಟ್ಟುತ್ತಿರುವನು. ಸರ್ಯಾಪ್ತ ಕಾಮನಾದ ಕೃತಾತ್ಮನಿಗಾದರೂ ಎಲ್ಲಾ ಕಾಮಗಳೂ ಇಲ್ಲಿಯೇ ಅಡಗಿ ಹೋಗುವವು.

1. ಶ್ಲೋ ೬-೨೬ ರ ಸೂಚನೆ.

2. “ ಪರಮಿವ ದೇವಮ್ ” ಎಂಬ ಪಾಠದಲ್ಲಿ “ ಉಪಾಸತೇ ” ಎಂಬುದರ ಅರ್ಥವಿದು. ಆ ಪಾಠದಲ್ಲಿಯೂ “ ದೇವಮ್ ಸೇವಂತೇ ತೇ ” ಎಂದು ಇದ್ದಿರಬಹುದು. “ ಪರಮಿವ ಸೇವಂತೇ ” ಎಂಬ ಆ ಪಾಠದಲ್ಲಿ “ ತೇ ” ಬಿಟ್ಟುಹೋಗಿದೆ ಎಂದು ಕಲ್ಪಿಸಬೇಕು.

3. ಕಾಮಿಗಳು ಕರ್ಮಾನುಸಾರವಾಗಿ ಹುಟ್ಟುವದಲ್ಲದೆ ಪುತ್ರಾದಿರೂಪದಿಂದಲೂ ಗೌಣಜನ್ಮವನ್ನು ಪಡೆಯುವರು. ಹಾಗೆ ಇವನಿಗೆ ಜನ್ಮವಿಲ್ಲ.

(ಭಾಷ್ಯ)

೧೧೨. ಕಾಮಾನಾಂ ಯಃ ದೃಷ್ಟವ್ಯದೃಷ್ಟೇಷ್ಟವಿಷಯಾನಾಂ ಕಾಮಯತೇ ಮನ್ಯಮಾನಃ ತದ್ಗುಣಾನ್ ಚಿನ್ತಯಾನ್ ಪ್ರಾರ್ಥಯತೇ ಸ ತ್ರೈಃ ಕಾಮಭಿಃ ಕಾಮೈಃ ಧರ್ಮಾಧರ್ಮಪ್ರವೃತ್ತಿಹೇತುಭಿಃ ವಿಷಯೇಚ್ಛಾರೂಪೈಃ ಸಹ ಜಾಯತೇ ತತ್ರ ತತ್ರ | ಯತ್ರ ಯತ್ರ ವಿಷಯಪ್ರಾಪ್ತಿನಿಮಿತ್ತಂ ಕಾಮಾಃ ಕರ್ಮಸು ಪುರುಷಂ ನಿಯೋಜಯಂತಿ ತತ್ರ ತತ್ರ ತೇಷು ತೇಷು ವಿಷಯೇಷು ತ್ರೈರೇವ | ಕಾಮೈರ್ವೇಷ್ಟಿತಃ ಜಾಯತೇ | ಯಸ್ತು ಪರಮಾರ್ಥತತ್ತ್ವವಿಜ್ಞಾನಾತ್ ಸರ್ಯಾಪ್ತಕಾಮಃ ಆತ್ಮಕಾಮಶ್ಚೇನ ಪರಿ ಸಮನ್ತತಃ ಆಪ್ತಃ ಕಾಮಾಃ ಯಸ್ಯ ತಸ್ಯ ಸರ್ಯಾಪ್ತಕಾಮಸ್ಯ ಕೃತಾತ್ಮನಃ ಅವಿದ್ಯಾಲಕ್ಷಣಾತ್ ಅಪರರೂಪಾತ್ ಅಸನ್ನೀಯ ಸ್ವೇನ ಪರೇಣ ರೂಪೇಣ ಕೃತಃ ಆತ್ಮಾ ವಿದ್ಯಯಾ ಯಸ್ಯ ತಸ್ಯ ಕೃತಾತ್ಮನಸ್ತು ಇತ್ಯೇವ ತಿಷ್ಠತ್ಯೇವ ಶರೀರೇ ಸರ್ವೇ ಧರ್ಮಾಧರ್ಮಪ್ರವೃತ್ತಿಹೇತವಃ ಪ್ರವಿಲೀಯಂತಿ=ಪ್ರವಿಲೀಯಂತೇ | ವಿಲಯಂ ಉಪಯಾಂತಿ ನಶ್ಯಂತಿ ಇತ್ಯರ್ಥಃ | ಕಾಮಾಃ | ತಜ್ಜನ್ಮಹೇತುವಿನಾಶಾತ್ ನ ಜಾಯಂತೇ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಯಾವನು ಕಾಮಗಳನ್ನು ಎಂದರೆ (ಇಲ್ಲಿ) ಕಾಣುವ, (ಪರಲೋಕದಲ್ಲಿದ್ದು) ಕಾಣದೆ ಇರುವ (ತನಗೆ) ಬೇಕಾದ ವಿಷಯಗಳನ್ನು ಯೋಚಿಸುತ್ತಾ ಅವುಗಳ ಗುಣಗಳನ್ನು ಚಿಂತಿಸಿಕೊಳ್ಳುತ್ತಾ ಕಾಮಿಸುತ್ತಿರುವನೋ (ಅವುಗಳನ್ನೇ) ಹಂಬಲಿಸುತ್ತಿರುವನೋ ಅವನು ಕಾಮಭಿಃ=ಕಾಮೈಃ ಧರ್ಮದಲ್ಲಿಯೂ ಅಧರ್ಮದಲ್ಲಿಯೂ ತೊಡಗುವದಕ್ಕೆ ಕಾರಣನಾಗಿರುವ ವಿಷಯಗಳಾಸೆಯ ರೂಪವಾದ ಆ ಕಾಮಗಳೊಡನೆ ಅಲ್ಲಲ್ಲಿ ಹುಟ್ಟುತ್ತಿರುವನು. ಎಲ್ಲಲ್ಲಿ ವಿಷಯವನ್ನು ಹೊಂದುವ ನಿಮಿತ್ತದಿಂದ ಕಾಮಗಳು ಮನುಷ್ಯನನ್ನು ಕರ್ಮಗಳಲ್ಲಿ ತೊಡಗಿಸುವವೋ ಅಲ್ಲಲ್ಲಿ ಎಂದರೆ ಆಯಾ ವಿಷಯಗಳಲ್ಲಿ ಆ ಕಾಮಗಳಿಂದಲೇ ಸುತ್ತುವರಿಯಲ್ಪಟ್ಟು ಹುಟ್ಟುತ್ತಿರುವನು.

ಯಾವನಾದರೆ ಪರಮಾರ್ಥವಾದ ತತ್ತ್ವವನ್ನು ಅರಿತುಕೊಂಡು ಸರ್ಯಾಪ್ತ ಕಾಮನಾಗಿ, ಆತ್ಮಕಾಮನಾಗಿರುವದರಿಂದ¹ ಪರಿ ಎಂದರೆ ಎಲ್ಲ ಕಡೆಯಲ್ಲಿಯೂ ಕಾಮಗಳನ್ನು ಪಡೆದುಕೊಂಡಿರುವದರಿಂದ ಸರ್ಯಾಪ್ತಕಾಮನಾಗಿ ಕೃತಾತ್ಮನಾಗಿರುವನೋ ಎಂದರೆ ಅವಿದ್ಯೆಯಿಂದ ಕಾಣುವ ಕಡಿನೆಯ ರೂಪದಿಂದ

1. " ತ್ರೈವಿವ " ಎಂದು ಆ || ಪಾಠ ; ಈಗ ನಾವು ಕೊಟ್ಟಿರುವದು ವಾ || ಪಾಠ.
2. ಈ ಮಾತು ವಾ || ಕಾ || ಪಾಠಗಳಲ್ಲಿದೆ ; ಆ || ಪಾಠದಲ್ಲಿದೆ.
3. ಕಾಮಗಳೇ ನಮ್ಮನ್ನು ತಮ್ಮ ವಿಷಯಗಳು ಸಿಕ್ಕುವವೆಗೆ ಬಯ್ಯುವವು.
4. ಆತ್ಮಕಾಮನೇ ಆಪ್ತಕಾಮನಾಗುವನು ಎಂಬ ಬ್ಕ. ೧ ೪-೬ ರ ಸೂಚನೆ.

ತಿರುಗಿಸಿ ವಿದ್ಯೆಯಿಂದ ತನ್ನದೇ ಆಗಿರುವ ಹೆಚ್ಚಿನ ರೂಪಕ್ಕೆ ಬರಮಾಡಿ ಕೊಂಡಿರುವ ಆತ್ಮನಾಗಿರುವನೋ¹ ಅವನಿಗಾದರೂ ಇಲ್ಲಿಯೇ ಎಂದರೆ ಶರೀರವು ಇರುವಾಗಲೇ² ಧರ್ಮದಲ್ಲಿಯೂ ಅಧರ್ಮದಲ್ಲಿಯೂ ತೊಡಗುವದಕ್ಕೆ ಕಾರಣವಾಗಿರುವ ಕಾಮಗಳೆಲ್ಲವೂ ಪ್ರವಿಲೀಯಂತಿ=ಪ್ರವಿಲೀಯಂತೇ ವಿಲಯವನ್ನು ಹೊಂದುವವು ನಾಶವಾಗುವವು. ಅವುಗಳು ಹುಟ್ಟುವದಕ್ಕೆ ಕಾರಣವು³ ಹೋಗಿಬಿಟ್ಟಿರುವದರಿಂದ ಹುಟ್ಟುವದಿಲ್ಲ ಎಂದು ಅಭಿಪ್ರಾಯ.

(ಭಾಷ್ಯ)

೧೧೩. ಯದ್ಯೇವಂ ಸರ್ವಲಾಭಾತ್ ಪರಮ ಆತ್ಮಲಾಭಃ ತಲ್ಲಾಭಾಯ ಪ್ರವಚನಾದಯ ಉಪಾಯಾಃ ಬಾಹುಲ್ಯೇನ ಕರ್ತವ್ಯಾಃ ಇತಿ ಪ್ರಾಪ್ತೇ ಇದಮ್ ಉಚ್ಯತೇ—

(ಭಾಷ್ಯಾರ್ಥ)

ಹೀಗೆ ಎಲ್ಲಾ ಲಾಭಕ್ಕಿಂತಲೂ ಆತ್ಮಲಾಭವೇ ಹೆಚ್ಚಿನದಂದಾದರೆ⁴ ಅದನ್ನು ಪಡೆಯುವದಕ್ಕೆ ಪ್ರವಚನವೇ ಮುಂತಾದ ಸಾಧನಗಳನ್ನು ಹೆಚ್ಚಾಗಿ ಮಾಡಬೇಕಾದೀತು ಎಂದಾಯಿತಾಗಿ ಇದನ್ನು (ಝ ೩) ಹೇಳುತ್ತದೆ:---

ನಾಯಮಾತ್ಮಾ ಪ್ರವಚನೇನ ಲಭ್ಯೋ
ನ ಮೇಧಯಾ ನ ಬಹುನಾ ಶ್ರುತೇನ |

ಯಮೇವೈಷ ವ್ಯಣುತೇ ತೇನ ಲಭ್ಯ-

ಸ್ತಸ್ಯೈಷ ಆತ್ಮಾ ವಿವ್ಯಣುತೇ ತನುಂ ಸ್ವಾಮ್ || ೩ ||

೩. ಈ ಆತ್ಮನು ಪ್ರವಚನದಿಂದ ಸಿಕ್ಕುವನಲ್ಲ. ಮೇಧೆಯಿಂದಲೂ (ಸಿಕ್ಕುವನಲ್ಲ), ಬಹುವಾಗಿ (ಮಾಡುವ) ಶ್ರುತದಿಂದಲೂ (ಸಿಕ್ಕುವನಲ್ಲ). ಯಾವ (ಪರಮಾತ್ಮ)ನನ್ನೇ ಈತನು ವರಿಸುವನೋ ಅದರಿಂದ ಸಿಕ್ಕುವನು. ಅವನಿಗೆ ಈ ಆತ್ಮನು ತನ್ನ ರೀರವನ್ನು ಬಿಚ್ಚಿ ತೋರಿಸಿಕೊಡುವನು.

1. ಸಾಂಸಾರಿಕರೂಪವು ಅನಿದ್ಯಾಲಕ್ಷಣ ಎಂದರೆ ತಪ್ಪುತಿಳಿವಳಿಕೆಯಿಂದ ತೋರುತ್ತಿರುವದು. ನಿಜವಾದ ತಿಳಿವಳಿಕೆಯಿಂದಾದಕೂಡಲೆ ಪರಮಾರ್ಥಸ್ವರೂಪವು ಪ್ರಾಪ್ತವಾದಂತಾಗುವದು. ಆದ್ದರಿಂದ ಜ್ಞಾನಿಯು ಕೃತಾತ್ಮನು.

2. ಕಾಮಗಳಿಂದ ಶರೀರಾಂತರವನ್ನು ಪಡೆಯದೆ.

3. ಅಜ್ಞಾನವೇ ಕಾಮಗಳು ಹುಟ್ಟುವದಕ್ಕೆ ಕಾರಣ.

4. ಆ. ಧ. ಸೂ. ೧-೮-೨೨-೧ ರ ಸೂಚನೆ.

(ಭಾಷ್ಯ)

೧೧೪. ಯೋಽಯಮಾತ್ಮಾ ವ್ಯಾಖ್ಯಾತಃ ಯಸ್ಯ ಲಾಭಃ ಪರಃ ಪುರುಷಾರ್ಥಃ ನಾಸೌ ವೇದಶಾಸ್ತ್ರಾಧ್ಯಯನಬಾಹುಲ್ಯೇನ ಪ್ರವಚನೇನ ಲಭ್ಯಃ | ತಥಾ ನ ಮೇಧಯಾ ಗ್ರನ್ಥಾರ್ಥಧಾರಣಶಕ್ತ್ಯಾ | ನ ಬಹುನಾ ಶ್ರುತೇನ ನಾಪಿ ಭೂಯಸಾ ಶ್ರವಣೇನ ಇತ್ಯರ್ಥಃ | ಕೇನ ತರ್ಹಿ ಲಭ್ಯಃ ಇತಿ? ಉಚ್ಯತೇ | ಯಮೇವ ಪರಮಾತ್ಮಾನಮೇವ ಏಷಃ ವಿದ್ವಾನ್ ವೃಣುತೇ ಪ್ರಾಪ್ತುಮ್ ಇಚ್ಛತಿ ತೇನ ಪರಣೇನ ಏಷ ಪರ ಆತ್ಮಾ ಲಭ್ಯಃ ನಾನ್ಯೇನ ಸಾಧನಾನ್ತರೇಣ | ಸಿತ್ಯಲಬ್ಧಸ್ವಭಾವತ್ವಾತ್ ಕೇ ದೃಶೋಽಸೌ ವಿದುಷಃ ಆತ್ಮಲಾಭಃ ಇತಿ? ಉಚ್ಯತೇ | ತಸ್ಯ ಏಷ ಆತ್ಮಾ ಅವಿದ್ಯಾ ಸಂಘನ್ನಾಂ ಸ್ವಾಂ ಪರಾಂ ತನುಂ¹ ಸ್ವಾತ್ಮತತ್ತ್ವಂ ಸ್ವರೂಪಂ ವಿವೃಣುತೇ ಪ್ರಕಾಶಯತಿ | ಪ್ರಕಾಶೇ ಇವ ಘಟಾದಿಃ ವಿದ್ಯಾಯಾಂ ಸತ್ಯಾಮ್ ಆವಿರ್ಭವತಿ ಇತ್ಯರ್ಥಃ | ತಸ್ಮಾತ್ ಅನ್ಯತ್ಯಾಗೇನ ಆತ್ಮಪ್ರಾರ್ಥನೈವ² ಆತ್ಮಲಾಭಸಾಧನಮ್ ಇತ್ಯರ್ಥಃ ||

(ಭಾಷ್ಯಾರ್ಥ)

ಹಿಂದೆ ಹೇಳಿದ ಯಾವ ಈ ಆತ್ಮನುಂಟೋ, ಯಾವನನ್ನು ಪಡೆದುಕೊಳ್ಳುವದು (ಎಲ್ಲಕ್ಕೂ) ಹೆಚ್ಚಿನ ಪುರುಷಾರ್ಥವೆನಿಸುವದೋ¹, ಇವನು ವೇದಶಾಸ್ತ್ರವನ್ನು ಹೆಚ್ಚಾಗಿ ಅಧ್ಯಯನಮಾಡಿ ಪ್ರವಚನಮಾಡುವದರಿಂದ ಸಿಕ್ಕುವವನಲ್ಲ. ಇದರಂತೆ ಮೇಧಯಿಂದ ಎಂದರೆ ಗ್ರಂಥದ ಅರ್ಥವನ್ನು ನೆನಪಿಟ್ಟುಕೊಳ್ಳುವ ಶಕ್ತಿಯಿಂದಲೂ (ಸಿಕ್ಕುವವನಲ್ಲ). ಬಹುವಾದ ಶ್ರುತದಿಂದ ಎಂದರೆ ಹೆಚ್ಚಾಗಿ ಮಾಡುವ ಶ್ರವಣದಿಂದಲೂ ಸಿಕ್ಕುವವನಲ್ಲ.⁴ ಹಾಗಾದರೆ (ಇವನು) ಏತರಿಂದ ಸಿಕ್ಕುವನು? ಎಂದರೆ (ಶ್ರುತಿ) ಹೇಳುತ್ತದೆ. ಯಾವನನ್ನೇ ಎಂದರೆ ಯಾವ ಪರಮಾತ್ಮನನ್ನೇ ಈತನು ಎಂದರೆ (ಈ) ವಿನೇಕಿಯು ವರಿಸುವನೋ ಎಂದರೆ ಪಡೆಯಬೇಕೆಂದು ಬಯಸುತ್ತಿರುವನೋ, ಅದರಿಂದ (ಆ) ಬಯಕೆಯಿಂದ ಈ

1. 'ತನೂಮ್' ಎಂದು ವಾ|| ಪಾಠ.

2. " ಆತ್ಮಪ್ರಾರ್ಥನೈವ " ಎಂಬ ವಾ|| ಪಾಠವನ್ನು ಇಟ್ಟುಕೊಂಡಿದೆ. " ಆತ್ಮಲಾಭ ಪ್ರಾರ್ಥನಾ " ಎಂಬ ಅ|| ಪಾಠದಲ್ಲಿ 'ಲಾಭ' ಎಂಬ ಅರ್ಥವು ಶಬ್ದಸಾಮರ್ಥ್ಯದಿಂದಲೇ ದೊರಕುತ್ತದೆ.

3. ಅ|| ಧ|| ೧-೮-೨೨-೧.

4. ಅವೆಲ್ಲವೂ ವ್ಯರ್ಥವೆಂದಲ್ಲ; ಮುಂದೆ ಹೇಳುವ ಸಾಧನವಿಲ್ಲದೆ ಅವುಗಳಿಂದ ಸಿಕ್ಕುವದಿಲ್ಲ ಎಂದು ಅರ್ಥ.

5. ಸಾಧನವು ಯಾವದು? ಎಂಬುದು ಪ್ರಶ್ನೆಯಾದ್ದರಿಂದ ಬಯಕೆಯಿಂದ ಎಂದು ಅರ್ಥವನ್ನು ಮಾಡಿದೆ. 'ತೇನ' ಎಂಬುದಕ್ಕೆ ಇನ್ನೊಂದು ಅರ್ಥವನ್ನು ಕೊಟ್ಟು ಇವೇ ಅಭಿಪ್ರಾಯವು ಬರುವಂತೆ ಕ. ಭಾ. ೧-೨-೨೩ (ಭಾ. ಭಾ. ೮೦) ರಲ್ಲಿ ವಾಖ್ಯಾನಮಾಡಿರುತ್ತದೆ.

ಪರಮಾತ್ಮನು ಸಿಕ್ಕುವನು, ಮತ್ತೊಂದು ಸಾಧನದಿಂದ ಸಿಕ್ಕುವದಿಲ್ಲ. (ಇವನು) ಎಂದೆಂದಿಗೂ ಸಿಕ್ಕಿರುವ ಸ್ವಭಾವದವನಾಗಿರುತ್ತಾನೆ (ಎಂದಮೇಲೆ) ಜ್ಞಾನಿಗೆ ಆತ್ಮನು ಸಿಕ್ಕುವದೆಂಬುದು ಎಂಥದ್ದು¹? ಎಂದರೆ (ಶ್ರುತಿ) ಹೇಳುತ್ತದೆ. ಅವನಿಗೆ ಈ ಆತ್ಮನು ಅವಿದ್ಯೆಯಿಂದ ಮರೆಯಾಗಿರುವ² ತನ್ನ ಹೆಚ್ಚಿನ ರಕ್ಷಣವನ್ನು ಎಂದರೆ ತನ್ನ ತತ್ವವನ್ನು, ಸ್ವರೂಪವನ್ನು, ಬಿಚ್ಚಿ ತೋರಿಸಿಕೊಡುವನು ಬೆಳಗುವಂತೆ ಮಾಡುವನು. ಬೆಳಕುಂಟಾದರೆ ಗಡಿಗೆಯೇ ಮುಂತಾದದ್ದು ತೋರಿಕೊಳ್ಳುವಂತೆ ವಿದ್ಯೆಯುಂಟಾದರೆ ತೋರಿಕೊಳ್ಳುವನು ಎಂದರ್ಥ. ಆದ್ದರಿಂದ ಮಿಕ್ಕ (ದ್ವಿಲ್ಲವನ್ನೂ) ಬಿಟ್ಟು ಆತ್ಮನು (ಸಿಕ್ಕಬೇಕೆಂದು) ಬಯಸುತ್ತಿರುವದೇ ಆತ್ಮನು ಸಿಕ್ಕುವದಕ್ಕೆ ಸಾಧನವು ಎಂದರ್ಥ.

(ಭಾಷ್ಯ)

೧೧೫. ಆತ್ಮವ್ರಾರ್ಥನಾಸಹಾಯಭೂತಾನಿ ಏತಾನಿ ಚ ಸಾಧನಾನಿ ಬಲಾ ಪ್ರಮಾದತಪಾಂಸಿ ಶಿಶ್ನಯುಕ್ತಾನಿ ಸಂನ್ಯಾಸಸಹಿತಾನಿ | ಯಸ್ಯಾತ್—

(ಭಾಷ್ಯಾರ್ಥ)

ಬಲ, ಅಪ್ರಮಾದ, ತಪಸ್ಸು- ಇವುಗಳೂ ಲಿಂಗದಿಂದೊಡಗೂಡಿದರೆ ಎಂದರೆ ಸಂನ್ಯಾಸದಿಂದೊಡಗೂಡಿದರೆ ಆತ್ಮನ ಬಯಕೆಗೆ ಸಹಾಯಕವಾದ ಸಾಧನಗಳು, ಏಕೆಂದರೆ:—

ನಾಯಮಾತ್ಮಾ ಬಲಹೀನೇನ ಲಭ್ಯೋ
ನ ಚ ಪ್ರಮಾದಾತ್ತಪಸೋ ವಾಪ್ಯಲಿಜ್ಞಾತ್ |

ಏತೈರುಪಾಯೈರ್ಯತತೇ ಯಸ್ತು ವಿದ್ವಾಂ-
ಸ್ತಸ್ಯೈಷ ಆತ್ಮಾ ವಿಶತೇ ಬ್ರಹ್ಮ ಧಾಮ

|| ೪ ||

೪. ಈ ಆತ್ಮನು ಬಲಹೀನನಿಗೆ ಸಿಕ್ಕುವವನಲ್ಲ, ಪ್ರಮಾದದಿಂದ ಲಾಗಲಿ ಲಿಂಗವಿಲ್ಲದ ತಪಸ್ಸಿನಿಂದಾಗಲಿ (ಸಿಕ್ಕುವವನಲ್ಲ). ಈ ಉಪಾಯಗಳಿಂದ ಯಾವ ವಿದ್ವಾಂಸನು ಯತ್ನಮಾಡುವನೋ ಅವನ ಈ ಆತ್ಮನು ಬ್ರಹ್ಮಧಾಮವನ್ನು ಪ್ರವೇಶಿಸುವನು.

1. ನೊಪಲೇ ಸಿಕ್ಕಿರುವ ವಸ್ತು ಮತ್ತೆ ಸಿಕ್ಕುವದೆಂದರೇನರ್ಥ ?

2. ಆತ್ಮನು ಎಂದೆಂದಿಗೂ ಸಿಕ್ಕಿದ್ದರೂ ಅಜ್ಞಾನದಿಂದ ಸಿಕ್ಕಿಲ್ಲದಂತೆ ಆಗಿರುತ್ತಾನೆ-ಎಂದು ಭಾವ.

(ಭಾಷ್ಯ)

೧೧೬. ಅಯಮಾತ್ಮಾ ಬಲಹೀನೇನ ಬಲಪ್ರಹೀಣೇನ ಆತ್ಮನಿಷ್ಠಾಜನಿತ ವೀರ್ಯಹೀನೇನ ನ ಲಭ್ಯಃ¹ | ನಾಪಿ ಲೌಕಿಕಪುತ್ರಪಶ್ವಾದಿವಿಷಯಾಸಂಕ್ರಮಿಸ್ತಾತ್² ಪ್ರಮಾದಾತ್ ತಥಾ ತಪಸೋ ವಾಪಿ ಅಲಿಜ್ಜಾತ್ ಲಿಜ್ಜರಹಿತಾತ್ | ತಪೋಽತ್ರ ಜ್ಞಾನಮ್ | ಲಿಜ್ಜಂ ಸಂನ್ಯಾಸಃ | ಸಂನ್ಯಾಸರಹಿತಾತ್ ಜ್ಞಾನಾತ್ ನ ಲಭ್ಯತೇ ಇತ್ಯರ್ಥಃ | ಏತೈಃ ಉಪಾಯೈಃ ಬಲಪ್ರಮಾದಸಂನ್ಯಾಸಜ್ಞಾನೈಃ ಯತತೇ ತತ್ಪರಃ ಸನ್ ಪ್ರಯತತೇ ಯಸ್ತು ವಿದ್ವಾನ್ ವಿವೇಕೇ ಆತ್ಮವಿತ್ ತಸ್ಯ ವಿದುಷಃ ಏಷ ಆತ್ಮಾ ವಿಶತೇ ಸಂಪ್ರವಿಶತಿ ಬ್ರಹ್ಮಧಾಮ ||

(ಭಾಷ್ಯಾರ್ಥ)

ಈ ಆತ್ಮನು ಬಲಹೀನನಿಗೆ ಎಂದರೆ ಆತ್ಮನಿಷ್ಠೆಯಿಂದಂಟಾದ ವೀರ್ಯವಿಲ್ಲದವನಿಗೆ¹ ಸಿಕ್ಕುವವನಲ್ಲ. (ಈ) ಲೋಕದ ಮಕ್ಕಳುಮರಿಗಳು, ದನಕರುಗಳು ಮುಂತಾದ ವಿಷಯಗಳಲ್ಲಿರುವ ಆಸಕ್ತಿಯ ನಿಮಿತ್ತದಿಂದ ಆಗುವ ಪ್ರಮಾದದಿಂದಲೂ (ಸಿಕ್ಕುವದಿಲ್ಲ). ಹಾಗೂ ಲಿಂಗವಿಲ್ಲದ ತಪಸ್ಸಿನಿಂದಲೂ (ಸಿಕ್ಕುವದಿಲ್ಲ). ಇಲ್ಲಿ ತಪಸ್ಸು ಎಂದರೆ ಜ್ಞಾನವು. ಲಿಂಗವೆಂದರೆ ಸಂನ್ಯಾಸವು; ಸಂನ್ಯಾಸವಿಲ್ಲದ ಜ್ಞಾನದಿಂದ ಸಿಕ್ಕುವದಿಲ್ಲ ಎಂದರ್ಥ.⁴ ಈ ಉಪಾಯಗಳಿಂದ ಎಂದರೆ ಬಲ, ಅಪ್ರಮಾದ, ಸಂನ್ಯಾಸ, ಜ್ಞಾನ-ಇವುಗಳಿಂದ ತತ್ಪರನಾಗಿ⁵ ಯಾವ ವಿದ್ವಾಂಸನು ವಿವೇಕಿಯಾದ ಆತ್ಮಜ್ಞಾನಿಯು⁶ ಯತ್ನ ಮಾಡುವನೋ ಪ್ರಯತ್ನ ಮಾಡುತ್ತಿರುವನೋ ಆ ಜ್ಞಾನಿಯು ಈ ಆತ್ಮನು ಬ್ರಹ್ಮಧಾಮವನ್ನು ಪ್ರವೇಶಿಸುವನು ಚೆನ್ನಾಗಿ ಹೊಗುವನು.⁷

1. “ನಾಯಮಾತ್ಮಾ.....ಲಭ್ಯಃ” ಎಂದು ವಾ|| ಪಾಠ; ಮೂಲಾನುಸಾರವಾಗಿ ಭಾಷ್ಯವನ್ನು ಬರೆಯುವ ಶೈಲಿಯನ್ನು ಲಕ್ಷ್ಯದಲ್ಲಿಟ್ಟು ಆ ಪಾಠವನ್ನೂ ಅಂಗೀಕರಿಸಬಹುದು.

2. “ನಿಮಿತ್ತಪ್ರಮಾದಾತ್” ಎಂದು ಅ|| ಪಾಠ. ಇಲ್ಲಿ ಕೊಟ್ಟಿರುವದು ವಾ|| ಪಾಠ. ಅ|| ಪಾಠದಲ್ಲಿ ವಿಷಯಸಂಕ್ರಮಿಸ್ತಾತ್ ಎಂದಿಷ್ಟೇ ಇದೆ.

3. ಕೇ. ಭಾ. ೨-೪ (ಭಾ. ಭಾ. ೫೯) ರ ಸೂಚನೆ.

4. ಜ್ಞಾನವು ಪಕ್ಕವಾಗುವದಕ್ಕೆ ಸಂನ್ಯಾಸವೂ ಬೇಕು ಎಂದರ್ಥ. ಓತಿಕೆಯನ್ನು ನೋಡಿ.

5. ಗೀ. ೪-೩೯.

6. ಪರೋಕ್ಷಜ್ಞಾನವುಳ್ಳ ಸಾಧಕನು.

7. ಬ್ರಹ್ಮವೆಂಬ ಸ್ಥಾನವನ್ನು ಪ್ರವೇಶಿಸುವನು ಎಂದರೆ ಉಪಾಧಿಯಿಂದ ಬೇರೆಯಾಗಿದ್ದಂತೆ ಇದ್ದ ಸ್ವರೂಪವನ್ನು ತೊರೆದು ಬ್ರಹ್ಮಸ್ವರೂಪವನ್ನು ಪಡೆಯುವನು ಎಂದರ್ಥ. ಮುಂದಿನ ಮಂತ್ರದ ಭಾಷ್ಯವನ್ನು ನೋಡಿ. ಬ್ರಹ್ಮಪ್ರಾಪ್ತಿಗೆ ಬ್ರಹ್ಮವೇ ಬೇಕೆಂಬ ಮುಮುಕ್ಷುತೆಯಿಲ್ಲದೆ ಇಲ್ಲಿ ಹೇಳಿರುವ ಬಲವೇ ಮುಂತಾದ ಸಹಾಯಕಸಾಧನಗಳೂ ಬೇಕು ಎಂದು ನಾಕಾರ್ಯಾರ್ಥ.

ಜ್ಞಾನಿಯು ಮುಕ್ತನಾಗುವ ಬಗೆ

(ಭಾಷ್ಯ)

ಕಥಂ ಬ್ರಹ್ಮ ವಿಶತೇ¹ ಇತಿ ? ಉಚ್ಯತೇ-

(ಭಾಷ್ಯಾರ್ಥ)

ಬ್ರಹ್ಮವನ್ನು ಹೇಗೆ ಪ್ರವೇಶಿಸುವನು ? ಎಂದರೆ (ಶ್ರುತಿ) ಹೇಳುತ್ತದೆ:—

ಸಂಪ್ರಾಪ್ತೈನಮೃಷಯೋ ಜ್ಞಾನತ್ಯಪ್ತಾಃ

ಕೃತಾತ್ಮನೋ ವೀತರಾಗಾಃ ಪ್ರಶಾಂತಾಃ |

ತೇ ಸರ್ವಗಂ ಸರ್ವತಃ ಪ್ರಾಪ್ಯ ಧೀರಾ

ಯುಕ್ತಾತ್ಮನಃ ಸರ್ವಮೇವಾವಿಶನ್ತಿ

|| ೫ ||

೫. ಈತನನ್ನು ಪಡೆದುಕೊಂಡು ಋಷಿಗಳು ಜ್ಞಾನತ್ಯಪ್ತರಾಗಿ, ಕೃತಾತ್ಮರಾಗಿ, ವೀತರಾಗರಾಗಿ, ಪ್ರಶಾಂತರಾಗಿರುವರು. ಆ ಧೀರರು ಸರ್ವಗತನಾದ (ಆತ್ಮನನ್ನು) ಎಲ್ಲಿಲ್ಲಿಯೂ ಪಡೆದುಕೊಂಡವರಾಗಿ ಯುಕ್ತಾತ್ಮರಾಗಿ ಎಲ್ಲವನ್ನೂ ಪ್ರವೇಶಿಸುವರು.

(ಭಾಷ್ಯ)

೧೧೭. ಸಂಪ್ರಾಪ್ಯ ಸಮವಗಮ್ಯ ಏನಮ್ ಆತ್ಮಾನಮ್ ಋಷಯಃ ದರ್ಶನವನ್ತಃ ತೇನೈವ ಜ್ಞಾನೇನ ತ್ಯಪ್ತಾಃ ನ ಬಾಹ್ಯೇನ ತ್ಯಪ್ತಿಸಾಧನೇನ ಶರೀರೋಪಚಯಕಾರಣೇನ ಕೃತಾತ್ಮನಃ ಪರಮಾತ್ಮಸ್ವರೂಪೇಣೈವ ನಿಷ್ಪನ್ನಾತ್ಮನಃ ಸನ್ತಃ ವೀತರಾಗಾಃ ವಿಗತರಾಗಾದಿದೋಷಾಃ ಪ್ರಶಾಂತಾಃ ಉಪರತೇಂದ್ರಿಯಾಃ | ತೇ ಏವಂ ಭೂತಾಃ ಸರ್ವಗಂ ಸರ್ವವ್ಯಾಪಿನಮ್ ಆಕಾಶವತ್ ಸರ್ವತಃ ಸರ್ವತ್ರ ಪ್ರಾಪ್ಯ ನೋಪಾಧಿಪರಿಚ್ಛಿನ್ನೇನ ಏಕದೇಶೇನ, ಕಿಂ ತರ್ಹಿ ತದ್ವ್ರಹ್ಮೈವಾದ್ವಯಮ್ ಆತ್ಮಶ್ಚೀನ ಪ್ರತಿಪದ್ಯ ಧೀರಾಃ ಅತ್ಯಂತವಿವೇಕಿನಃ ಯುಕ್ತಾತ್ಮನಃ ನಿತ್ಯಸಮಾಹಿತಸ್ವಭಾವಾಃ ಸರ್ವಮೇವ ಸಮಸ್ತಂ ಶರೀರಪಾತಕಾಲೇಽಪಿ ಅವಿಶನ್ತಿ ಭಿನ್ನೇ ಘಟೇ² ಘಟಾಕಾಶವತ್ ಅವಿದ್ಯಾಕೃತೋಪಾಧಿಪರಿಚ್ಛೇದಂ ಜಹತಿ | ಏವಂ ಬ್ರಹ್ಮವಿದೋ ಬ್ರಹ್ಮಧಾಮ ಪ್ರವಿಶನ್ತಿ ||

1. “ ಸಂವಿಶತೇ ” ಎಂಬ ಅ|| ಪಾಠದಲ್ಲಿ “ ಸಂ ” ಹೆಚ್ಚು.

2. “ ಭಿನ್ನಘಟಾಕಾಶವತ್ ” ಎಂದು ನಾ|| ಪಾಠ.

(ಭಾಷ್ಯಾರ್ಥ)

ಈ ಆತ್ಮನನ್ನು ಪಡೆದುಕೊಂಡು ಚೆನ್ನಾಗಿ ಅರಿತುಕೊಂಡು¹ ಋಷಿಗಳು ಎಂದರೆ (ಆತ್ಮನನ್ನು) ಕಂಡುಕೊಂಡವರು ಅದೇ ಜ್ಞಾನದಿಂದಲೇ ತೃಪ್ತರಾಗಿ ಶರೀರವು ಬೆಳೆಯುವದಕ್ಕೆ ಕಾರಣವಾಗಿರುವ ಹೊರಗಿನ ತೃಪ್ತಿಸಾಧನದಿಂದ (ತೃಪ್ತಿಯನ್ನು ಬಯಸದೆ),² ಕೃತಾತ್ಮರಾಗಿ ಎಂದರೆ ಪರಮಾತ್ಮಸ್ವರೂಪದಿಂದಲೇ ಏರ್ಪಟ್ಟಿರುವ ಆತ್ಮವುಳ್ಳವರಾಗಿ,³ ವೀತರಾಗರಾಗಿ ಎಂದರೆ ರಾಗವೇ ಮುಂತಾದ ದೋಷಗಳೆಲ್ಲದವರು ಪ್ರಶಾಂತರಾಗಿರುವರು, ಇಂದ್ರಿಯಗಳ ವ್ಯಾಪಾರವನ್ನು ತಡೆಗಟ್ಟಿಕೊಂಡಿರುವರು. ಆ ಧೀರರು ಎಂದರೆ ಅತ್ಯಂತವಿವೇಕಿಗಳು⁴ ಈ (ರೂಪವನ್ನು ಹೊಂದಿದ) ವರಾಗಿ ಸರ್ವಗತನಾದ ಆಕಾಶದಂತೆ ಎಲ್ಲವನ್ನೂ ವ್ಯಾಪಿಸಿಕೊಂಡಿರುವ,⁵ ಎಲ್ಲೆಲ್ಲಿಯೂ ಎಲ್ಲಾಕಡೆಯಲ್ಲಿಯೂ ಉಪಾಧಿಯ ಅಳತೆಗೆ ಕಟ್ಟುಬಿದ್ದು ಒಂದೇ ಕಡೆಯಲ್ಲಿರುವ ಆತ್ಮನನ್ನಲ್ಲ,⁶ ಮತ್ತೇನೆಂದರೆ ಆ ತನಿಗೇರಡನೆಯದಿಲ್ಲದ ಬ್ರಹ್ಮವನ್ನೇ (ತಮ್ಮ) ಆತ್ಮನೆಂದು ಅರಿತುಕೊಂಡು ಯುಕ್ತಾತ್ಮರಾಗಿ ಎಂದರೆ ಯಾವಾಗಲೂ ಸಮಾಧಾನದಲ್ಲಿರುವ ಸ್ವಭಾವವವರಾಗಿ⁷ ಸರ್ವವನ್ನೇ ಎಲ್ಲವೂ ಆಗಿರುವ ಬ್ರಹ್ಮವನ್ನೇ⁸ ಶರೀರವು ಬಿದ್ದುಹೋಗುವ ಕಾಲದಲ್ಲಿಯೂ⁹ ಪ್ರವೇಶಿಸುವರು. ಗಡಿಗೆಯು ಒಡೆದುಕೊಂಡರೆ ಗಡಿಗೆಯು

1. "ಸಂಪ್ರಾಪ್ತ" ಎಂಬ ಮೂಲದಲ್ಲಿ ಸಂ ಎಂದರೆ ಚೆನ್ನಾಗಿ, ಪ್ರಾಪ್ತ ಎಂದರೆ ಅರಿತುಕೊಂಡು ಎಂಬರ್ಥವನ್ನು ತೆಗೆದಿದೆ.
2. ತೈ. ೨-೩ ರಲ್ಲಿ ರಸಃ ಎಂಬುದರ ವ್ಯಾಖ್ಯಾನವನ್ನು (ಭಾ. ಭಾ. ೧೮೬) ನೋಡಿ.
3. ೩-೨-೨ ರಲ್ಲಿ ಕೃತಾತ್ಮನಃ ಎಂಬುದರ ವ್ಯಾಖ್ಯಾನವನ್ನು (ಭಾ. ಭಾ. ೧೧೨) ನೋಡಿ.
4. ದೇಹಕ್ಕಿಂತ ಬೇರೆಯಾದ ಅಹಂಪ್ರತ್ಯಯಗಮ್ಯನಾದ ಆತ್ಮನನ್ನು ಕಂಡವರಿಗಿಂತಲೂ ಸಾಕ್ಷಿರೂಪನಾದ ಆತ್ಮನನ್ನು ಕಂಡವರು ಹೆಚ್ಚು ವಿವೇಕಿಗಳು.
5. "ಆಕಾಶವತ್ ಸರ್ವಗತತ್ವ ನಿತ್ಯಃ" ಎಂಬ ಶ್ರುತಿಯ ಸೂಚನೆ.
6. ಅಂತಃಕರಣಪರಿಚ್ಛಿನ್ನನಾಗಿ ದೇಹದಲ್ಲಿರುವವನನ್ನಲ್ಲ.
7. ಬ್ರಹ್ಮವು ಕೂಟಸ್ಥನಾಗಿರುವದರಿಂದ ನಿತ್ಯಸಮಾಹಿತನಾಗಿರುತ್ತದೆ. ಆದ್ದರಿಂದ ಬ್ರಹ್ಮಜ್ಞಾನಿಗಳೂ ನಿತ್ಯಸಮಾಹಿತರಾಗಿರುತ್ತಾರೆ.
8. ಸರ್ವವೆಂದರೆ ಬ್ರಹ್ಮವೇ. ಪ್ರ. ೪-೧೧ ನ್ನು ನೋಡಿ.
9. ಸಾಯುವ ಮುಂಚೆಯೇ ಎಲ್ಲವೂ ತಾನೇ ಎಂಬ ಜ್ಞಾನವುಂಟಾಗಿರುವದರಿಂದ ದೇಹವು ಬಿದ್ದುಹೋದನೇಲೆ ಬ್ರಹ್ಮವನ್ನು ಸೇರುವರೆಂಬ ಮಾತು ಉಳಿದ ಜನರ ದೃಷ್ಟಿಯಿಂದ.

ಆಕಾಶದಂತೆ ಅವಿದ್ಯೆಯಿಂದಾಗಿರುವ ಉಪಾಧಿಯಿಂದಾಗಿರುವ¹ (ಭೇದವನ್ನು) ಅಳತೆಯಕಟ್ಟನ್ನು ಬಿಟ್ಟುಬಿಡುತ್ತಾರೆ. ಈ ರೀತಿಯಲ್ಲಿ ಬ್ರಹ್ಮಜ್ಞಾನಿಗಳು ಬ್ರಹ್ಮಧಾಮವನ್ನು ಪ್ರವೇಶಿಸುವರು² (ಎಂದರ್ಥ).

ವೇದಾಂತವಿಜ್ಞಾನಸುನಿಶ್ಚಿತಾರ್ಥಾಃ

ಸಂನ್ಯಾಸಯೋಗಾದ್ ಯತಯಃ ಶುದ್ಧಸತ್ತ್ವಾಃ |

ತೇ ಬ್ರಹ್ಮಲೋಕೇಷು ಪರಾಂತಕಾಲೇ

ಪರಾನ್ಯುತಾಃ ಪರಿಮುಚ್ಯಂತಿ ಸರ್ವೇ

|| ೩ ||

೬. ವೇದಾಂತವಿಜ್ಞಾನದ ಅರ್ಥವನ್ನು ಚೆನ್ನಾಗಿ ನಿಶ್ಚಯಮಾಡಿ ಕೊಂಡವರಾಗಿ ಸಂನ್ಯಾಸಯೋಗದಿಂದ ಶುದ್ಧಸತ್ತ್ವರಾಗಿ ಅವರು ಬ್ರಹ್ಮಲೋಕಗಳಲ್ಲಿ ಪರಾಂತಕಾಲದಲ್ಲಿ ಹೆಚ್ಚಿನ ಅಮೃತರಾಗಿ ಎಲ್ಲರೂ ಪರಿಮುಕ್ತರಾಗುವರು.

(ಭಾಷ್ಯ)

೧೧೮. ಕಿಂಚ ವೇದಾಂತಜನಿತಂ ವಿಜ್ಞಾನಂ ವೇದಾಂತವಿಜ್ಞಾನಂ ತಸ್ಯಾರ್ಥಃ ಪರಮಾತ್ಮಾ³ ವಿಜ್ಞೇಯಃ | ಸೋಽರ್ಥಃ ಸುನಿಶ್ಚಿತಃ ಯೇಷಾಂ ತೇ ವೇದಾಂತವಿಜ್ಞಾನಸುನಿಶ್ಚಿತಾರ್ಥಾಃ | ತೇಚ ಸಂನ್ಯಾಸಯೋಗಾತ್ ಸರ್ವಕರ್ಮಪರಿತ್ಯಾಗಲಕ್ಷಣಯೋಗಾತ್ ಕೇವಲ ಬ್ರಹ್ಮನಿಷ್ಕಸ್ವರೂಪಾತ್ ಯೋಗಾತ್ ಯತಯಃ ಯತನಶೀಲಾಃ | ಶುದ್ಧಸತ್ತ್ವಾಃ ಶುದ್ಧಂ ಸತ್ತ್ವಂ ಯೇಷಾಂ ಸಂನ್ಯಾಸಯೋಗಾತ್ ತೇ ಶುದ್ಧಸತ್ತ್ವಾಃ | ತೇ ಬ್ರಹ್ಮಲೋಕೇಷು | ಸಂಸಾರಿಣಾಂ ಯೇ ಮರಣಕಾಲಾಃ ತೇ ಅಪರಾಂತಾಃ⁴ | ತಾನ್ ಅಪೇಕ್ಷ್ಯ ಮುಮುಕ್ಷೂಣಾಂ ಸಂಸಾರಾವಸಾನೇ ದೇಹಪರಿತ್ಯಾಗಕಾಲಃ ಪರಾಂತಕಾಲಃ | ತಸ್ಮಿನ್ ಪರಾಂತಕಾಲೇ | ಸಾಧಕಾನಾಂ ಬಹುತ್ವಾತ್ ಬ್ರಹ್ಮೈವ ಲೋಕಃ ಬ್ರಹ್ಮಲೋಕಃ ಏಕೋಽಪಿ ಅನೇಕವತ್ ದೃಶ್ಯತೇ ಪ್ರಾಪ್ಯತೇ

1. ಗಡಿಗೆಯ ಆಕಾಶವು ಯಾವಾಗಲೂ ಆಕಾಶವೇ ಆಗಿರುತ್ತದೆ ; ಗಡಿಗೆಯೆಂಬ ಉಪಾಧಿಯೂ ಆಕಾಶವೇ ಆದರೂ ತಪ್ಪು ತಿಳಿವಿನಿಂದ ಬೇರೆಯೆಂದು ತೋರುತ್ತಿರುವುದು ; ಗಡಿಗೆಯು ಒಡೆದರೆ ಗಡಿಗೆಯ ಆಕಾಶವು ಒಟ್ಟಿನ ಆಕಾಶದಲ್ಲಿ ಸೇರಿತೆಂಬ ವ್ಯವಹಾರವಾಗುತ್ತದೆ. ಇದರಂತೆ. ಮುಂ. ಕಾ. ಭಾ. ೩-೩, ೪.

2. ಹೇಗೆ ಬ್ರಹ್ಮಧಾಮವನ್ನು ಪ್ರವೇಶಿಸುತ್ತಾನೆ? ಎಂಬ ಪೀಠಿಕೆಯ ಶಂಕೆಗೆ ಉತ್ತರವಿದು ಎಂದು ಭಾವ.

3. “ ಪರ ಆತ್ಮಾ ” ವಾ|| ಪಾಠ.

4. “ ಅಪರಾಂತಕಾಲಾಃ ” ವಾ|| ಪಾಠ. “ ತೇ ಪರಾಂತಾಃ ” ಎಂದು ಆ|| ಪಾಠದಲ್ಲಿ ಆಕಾರವನ್ನು ತಪ್ಪಾಗಿ ಬಿಟ್ಟಿದೆ.

ವಾ | ಅತೋ ಬಹುವಚನಂ ಬ್ರಹ್ಮಲೋಕೇಷು ಇತಿ | ಬ್ರಹ್ಮಣಿ ಇತ್ಯರ್ಥಃ¹ | ಪರಾಮೃತಾಃ ಪರಮ್ ಅಮೃತಮ್ ಅಮರಣಧರ್ಮಕಂ ಬ್ರಹ್ಮ ಆತ್ಮಭೂತಂ ಯೇಷಾಂ ತೇ ಪರಾಮೃತಾಃ | ಜೀವಂತಃ ಏವ ಬ್ರಹ್ಮಭೂತಾಃ | ಪರಾಮೃತಾಃ ಸಂತಃ ಪರಿಮುಚ್ಯಂತಿ ಪರಿ ಸಮನ್ತಾತ್ ಪ್ರದೀಪನಿರ್ವಾಣವತ್ ಭಿನ್ನಘಟಾಕಾಶವಚ್ಚ² ನಿವೃತ್ತಿಮ್ ಉಪಯಾಂತಿ ಪರಿಸಮನ್ತಾತ್ ?³ ಮುಚ್ಯಂತೇ ಸರ್ವೇ ನ ದೇಶಾಂತರಗತವ್ಯಮ್ ಅಪೇಕ್ಷಂತೇ ||

(ಭಾಷ್ಯಾರ್ಥ)

ಮತ್ತು ವೇದಾಂತದಿಂದ ಉಂಟಾದ ವಿಜ್ಞಾನವು⁴ ವೇದಾಂತವಿಜ್ಞಾನವು ತದರ ಅರ್ಥವೆಂದರೆ ಅರಿಯಬೇಕಾದ ಪರಮಾತ್ಮನು. ಆ ಅರ್ಥವು ಸುನಿಶ್ಚಿತವಾಗಿ ಯಾರಿಗೆ ಉಂಟಾಗಿರುವುದೋ ಅವರು ವೇದಾಂತವಿಜ್ಞಾನಸುನಿಶ್ಚಿತಾರ್ಥರು. ಮತ್ತು ಅವರು ಸಂನ್ಯಾಸಯೋಗದಿಂದ ಎಂದರೆ ಕರ್ಮಗಳನ್ನೆಲ್ಲ ಬಿಡುವದೆಂಬ ಯೋಗದಿಂದ, ಬರಿಯ ಬ್ರಹ್ಮನಿಷ್ಠೆಯ ರೂಪವಾದ ಯೋಗದಿಂದ⁵ ಯತಿಗಳಾಗಿ ಪ್ರಯತ್ನವನ್ನು ಮಾಡುತ್ತಿರುವವರಾಗಿ. ಶುದ್ಧಸತ್ತವರಾಗಿ ಯಾರಿಗೆ ಸತ್ತವು ಸಂನ್ಯಾಸಯೋಗದಿಂದ ಶುದ್ಧವಾಗಿರುವುದೋ ಅವರು ಶುದ್ಧಸತ್ತವರು. ಅವರು ಬ್ರಹ್ಮಲೋಕಗಳಲ್ಲಿ(ಮುಕ್ತರಾಗುವರು). ಸಂಸಾರಿಗಳ ಸಾವಿನ ಕಾಲಗಳು ಇವೆಯಲ್ಲ, ಅವು ಅಪರಾಂತಗಳು(ಕೊನೆಯವಲ್ಲ).⁶ ಆ ಕಾಲಗಳಿಗೆ ಹೋಲಿಸಿದರೆ ಮುಮುಕ್ಷುಗಳಿಗೆ ಸಂಸಾರವು ಮುಗಿಯುವಾಗ ದೇಹವನ್ನು ಬಿಡುವ ಕಾಲವು ಪರಾಂತಕಾಲವು (ತೀರಕೊನೆಯ

1. ಈ ವಾಕ್ಯವು ಮುದ್ರಿತ ಪುಸ್ತಕಗಳಲ್ಲಿ ಇಲ್ಲಿಯೇ ಇದೆ ; “ ಏಕೋಪಿ ...ಬ್ರಹ್ಮಣಿ ಇತ್ಯರ್ಥಃ ” ಇಷ್ಟುಭಾಗವು “ ಬ್ರಹ್ಮಲೋಕೇಷು ” ಎಂಬ ಮಾತು ಆಗುತ್ತಲೂ ಇರಬೇಕಾಗಿತ್ತು ಎಂದು ಭಾಷ್ಯಕಾರರ ಶೈಲಿಯನ್ನು ಅರಿತವರಿಗೆ ಅನ್ನಿಸುತ್ತದೆ. “ ಪ್ರಾಪ್ಯತೇ ಚ ” ಎಂದು ವಾ|| ಶಾಛ.

2. “ ಭಿನ್ನ ” ಎಂಬ ಮಾತು ಆ|| ಶಾಛದಲ್ಲಿಲ್ಲ.

3. ಇದು ಎರಡುಸಲ ಏತಕ್ಕೆ ಬಂದಿದೆಯೆಂಬುದು ತಿಳಿಯುವದಿಲ್ಲ. “ ಘಟಾಕಾಶವಚ್ಚ ಮುಚ್ಯಂತಿ ಮುಚ್ಯಂತೇ ನಿವೃತ್ತಿಮ್ ಉಪಯಾಂತಿ ” ಎಂದಿದ್ದರೆ ಚೆನ್ನಾಗಿರುತ್ತಿತ್ತು ಎನಿಸುತ್ತದೆ.

4. ವಿಶೇಷಾನುಭವವು.

5. ಕರ್ಮವೂ ಬ್ರಹ್ಮನಿಷ್ಠೆಯೂ ಒಬ್ಬನಲ್ಲಿಯೇ ಒಂದೇ ಕಾಲದಲ್ಲಿ ಇರಲಾರವಾದ್ದರಿಂದ ಸರ್ವಕರ್ಮಸಂನ್ಯಾಸಸಹಿತಬ್ರಹ್ಮನಿಷ್ಠೆಯನ್ನು ಇಲ್ಲಿ “ ಸಂನ್ಯಾಸಯೋಗ ” ವೆಂದು ಕರೆದಿದೆ. ಗೀ. ಭಾ. ೧೪-೪೯ ರಲ್ಲಿ “ ನೈಷ್ಕರ್ಮ್ಯಸಿದ್ಧಿಮ್ ” ಎಂಬದರ ವ್ಯಾಖ್ಯಾನವನ್ನು ನೋಡಿ.

6. ಸಾವನ್ನು ಕೊನೆಗಾಲವೆಂದು ಜನರು ಭಾವಿಸುವರಾದರೂ ಮತ್ತೆ ಜನ್ಮವು ಇದ್ದೇ ಇರುವದರಿಂದ ಅದು ಕೊನೆಯದಲ್ಲ.

ಕಾಲವು).¹ ಆ ಪರಾಂತಕಾಲದಲ್ಲಿ ಬ್ರಹ್ಮವು ಒಂದೇ ಆದರೂ ಸಾಧಕರು ಅನೇಕ ರಾಗಿರುವವರಿಂದ ಅನೇಕವಾಗಿ ಕಾಣಬರುತ್ತದೆ ಅಥವಾ ಪಡೆಯಲ್ಪಡುತ್ತದೆ.² ಆದ್ದರಿಂದ ಬ್ರಹ್ಮವೆಂಬ ಲೋಕವು ಬ್ರಹ್ಮಲೋಕವು (ಎಂದಿರಬೇಕಾದದ್ದು)³ “ಬ್ರಹ್ಮಲೋಕಗಳಲ್ಲಿ” ಎಂದು ಬಹುವಚನವು ಪ್ರಯುಕ್ತವಾಗಿದೆ. ಬ್ರಹ್ಮದಲ್ಲಿ ಎಂದೇ ಅರ್ಥ. (ಇವರು) ಹೆಚ್ಚಿನ ಅವ್ಯುತರಾಗಿ ; ಹೆಚ್ಚಿನ ಅವ್ಯುತವು, ಮರಣವಿಲ್ಲದ ಬ್ರಹ್ಮವು, ಯಾರಿಗೆ ಆತ್ಮನಾಗಿರುವದೋ ಅವರು ಪರಾಮ್ಯುತರು ; ಬದುಕಿರುವಾಗಲೇ ಬ್ರಹ್ಮಸ್ವರೂಪರಾಗಿ (ಹೀಗೆ) ಪರಾಮ್ಯುತರಾಗಿ ಪರಿಮುಕ್ತರಾಗುವರು.⁴ ಸರಿ ಎಂದರೆ ಎಲ್ಲಾ ವಿಧ (ವಾದ ಬಂಧದಿಂದಲೂ) ದೊಡ್ಡ ದೀಪವು ಆರಿಹೋಗುವಂತೆಯೂ ಒಡೆದ ಗಡಿಗೆಯ ಆಕಾಶವು (ಹೊರಗಿನ ಆಕಾಶದಲ್ಲಿ ಅಡಗು) ವಂತೆಯೂ⁵ ಮುಕ್ತರಾಗುವರು. ಎಲ್ಲರೂ ಬಿಡುಗಡೆಯನ್ನು ಹೊಂದುವರು, ಮತ್ತೊಂದು ಸ್ಥಳಕ್ಕೆ ಹೋಗುವದನ್ನು ಬಯಸುವದಿಲ್ಲ.”

(ಭಾಷ್ಯ)

೧೧೯. “ಶಕುನೀನಾಮಿನಾಕಾಶೇ ಜಲೇ ವಾರಿಚರಸ್ಯ ಚ | ಪದಂ ಯಥಾ ನ ದೃಶ್ಯೇತ ತಥಾ ಜ್ಞಾನವತಾಂ ಗತಿಃ ||” (ಮೋ. ಧ. ೧೮೧-೯) “ಅನಧ್ವಗಾ ಅಧ್ವಸು ಪಾರಯಿಷ್ಣವಃ” (?) ಇತಿ ಶ್ರುತಿಸ್ಮೃತಿಭ್ಯಾಮ್⁷ | ದೇಶಪರಿಚ್ಛಿನ್ನಾ ಹಿ

1. ದೇಹವನ್ನು ಬಿಟ್ಟ ಬಳಿಕ ಅವರು ಮತ್ತೊಂದು ದೇಹವನ್ನು ಪಡೆಯುವದಿಲ್ಲ. ಬೃ. ಭಾ. ೪-೪-೬ ರಲ್ಲಿ “ಬ್ರಹ್ಮಾಪ್ಯೇತಿ” ಎಂಬುದರ ವಿವರಣೆಯನ್ನು ನೋಡಿ.

2. ಒಬ್ಬೊಬ್ಬನಾಗಿ ಮುಕ್ತನಾಗುತ್ತಾನೆ ; ಕ್ರಮಮುಕ್ತಿಯಿಂದಲೂ ಸದ್ಯೋ ಮುಕ್ತಿಯಿಂದಲೂ ಒಬ್ಬೊಬ್ಬನಿಗೂ ಹೊಸದಾಗಿಯೇ ಬ್ರಹ್ಮವು ದೊರೆತಂತೆ ಆಗಿ ವಿಲಕ್ಷಣವಾದ ಬ್ರಹ್ಮಾನುಭವವಾಗುತ್ತದೆ. ಬ್ರಹ್ಮವನ್ನೇ ಸಾಧಕರು ತಮ್ಮತಮ್ಮ ಇಷ್ಟದೈವವಾಗಿ ಕೊಣುತ್ತಾರೆ, ಆಯಾ ಇಷ್ಟವನ್ನೇ ಪಡೆಯುತ್ತಾರೆ. ಗೀ. ೭-೨೧, ೨೨-೨೩, ೯-೨೪.

3. ಬ್ರಹ್ಮವನ್ನೇ ಲೋಕವೆಂದು ಕರೆದಿರುವದು ಇತರ ಲೋಕಗಳ ಫಲವೆಲ್ಲ ಅದರಲ್ಲಿ ಅಡಕವಾಗಿರುವದೆಂಬ ಭಾವದಿಂದ. ಬೃ. ೪-೪-೨೨.

4. ಇವರು ಬದುಕಿರುವಾಗಲೇ ಬ್ರಹ್ಮಸ್ವರೂಪರಾಗಿರುವದರಿಂದ ಶರೀರವು ಬಿದ್ದ ಮೇಲೆ ಮುಕ್ತರಾಗುವರೆಂಬುದು ವ್ಯವಹಾರದ ದೃಷ್ಟಿಯಿಂದ. ಬೃ. ೪-೪-೬ ರ ಭಾಷ್ಯವನ್ನು ನೋಡಿ.

5. ಅರಿಹೋದ ದೀಪವು ಮತ್ತೆಲ್ಲಿಗೂ ಹೋಗದೆ ಇದ್ದಲ್ಲಿಯೇ ಅವ್ಯಕ್ತವಾಗುವಂತೆಯೂ ಗಡಿಗೆಯ ಆಕಾಶವು ಗಡೆಗೆಯೂ ಒಡೆದುಕೊಂಡು ಇದ್ದಲ್ಲಿಯೇ ಸುತ್ತಲಿನ ಆಕಾಶದಲ್ಲಿ ಸೇರಿಹೋಗುವಂತೆಯೂ ಎಂದರ್ಥ.

6. ಜ್ಞಾನಿಗಳಿಗೆ ಮತ್ತೊಂದು ಸ್ಥಳಕ್ಕೆ ಗತಿಯಿಲ್ಲ ; ಉಪಾಸಕರು ಮಾತ್ರ ಬ್ರಹ್ಮಲೋಕಕ್ಕೆ ಹೋಗಿ ಬ್ರಹ್ಮವನ್ನು ಪಡೆಯಬೇಕು. ಬೃ. ೩-೨-೧೧, ಸೂ. ಭಾ. ೪-೩-೭, ೮, ೧೩.

7. “ಶ್ರುತಿಸ್ಮೃತಿಭ್ಯಃ” ಎಂಬ ಅ|| ಶಾಖವು ಇತ್ಯಾದಿಶ್ರುತಿಭ್ಯಃ ಎಂದಿದ್ದರೆ ಸರಿಯಾಗುವದು.

ಗತಿ: ಸಂಸಾರವಿಷಯ್ಯವ | ಸರಿಚ್ಚಿನ್ನ ಸಾಧನಸಾಧ್ಯತ್ವಾತ್ | ಬ್ರಹ್ಮ ತು ಸಮಸ್ತ
ತ್ವಾನ್ನ ದೇಶಪರಿಚ್ಛೇದೇನ ಗನ್ತವ್ಯಮ್ | ಯದಿ ಹಿ ದೇಶಪರಿಚ್ಛಿನ್ನಂ ಬ್ರಹ್ಮ ಸ್ಯಾತ್
ಮೂರ್ತದ್ರವ್ಯವತ ಆದ್ಯಂತವತ ಅನ್ಯಾಶ್ರಿತಂ ಸಾವಯವಮ್ ಅನಿತ್ಯಂ ಕೃತಕಂ
ಚ ಸ್ಯಾತ್ | ನ ತ್ವೇವಂವಿಧಂ ಬ್ರಹ್ಮ ಭವಿತುಮರ್ಹತಿ | ಅತಸ್ತತ್ಪ್ರಾಪ್ತಿಶ್ಚ ನೈವ
ದೇಶಪರಿಚ್ಛಿನ್ನಾ ಭವಿತುಂ ಯುಕ್ತಾ | ಅಪಿ ಚ ಅವಿದ್ಯಾದಿಸಂಸಾರಬನ್ಧಾಪನಯನಮೇವ
ಮೋಕ್ಷಮಚ್ಛನ್ನಿ ಬ್ರಹ್ಮವಿದೋ ನ ತು ಕಾರ್ಯಭೂತಮ್ ||

(ಭಾಷ್ಯಾರ್ಥ)

ಆಕಾಶದಲ್ಲಿ ಹಕ್ಕಿಗಳಿಗೂ ನೀರಿನಲ್ಲಿ ಜಲಚರಕ್ಕೂ ಹೇಗೆ ಹೆಜ್ಜೆಯ ಗುರುತು
ಕಾಣಲಾರದೋ ಹಾಗೆಯೇ ಜ್ಞಾನಿಗಳ ಗತಿಯೂ (ಕಾಣಲಾರದು) (ಮೋ. ಧ.
೧೮೧-೯).¹ “ ದಾರಿಯಲ್ಲಿ ನಡೆಯದೆ ದಾರಿಗಳನ್ನು ದಾಟುವವರು ” (?) ಎಂಬ
ಶ್ರುತಿಸ್ಮೃತಿಗಳು² ಇದಕ್ಕೆ ಆಧಾರವು. ಇಂಥ ಕಡೆಯಲ್ಲಿರುವದೆಂಬ ಸ್ಥಳಕ್ಕೆ ಹೋಗು
ವದೆಂಬುದು ಸಂಸಾರದ ವಿಷಯದಲ್ಲಿಯೇ. ಏಕೆಂದರೆ (ಆ ಗತಿಯು) ಇಷ್ಟೆಂಬ
ಅಳತೆಯ ಸಾಧನದಿಂದ ದೊರೆಯತಕ್ಕದ್ದಾಗಿರುತ್ತದೆ. ಆದರೆ ಬ್ರಹ್ಮವು ಎಲ್ಲವೂ
(ತಾನೇ) ಆಗಿರುವದರಿಂದ ಇಂಥ ಕಡೆಯಲ್ಲಿ ಗೊತ್ತಾಗಿ (ಇದನ್ನು) ಪಡೆಯಬೇಕೆಂಬ
ದಿಲ್ಲ. ಬ್ರಹ್ಮವು ದೇಶದ ಅಳತೆಯುಳ್ಳದ್ದಿಂದಾದರೆ ಮೂರ್ತದ್ರವ್ಯದಂತೆ ಮೊದಲು
ಕೊನೆಯುಳ್ಳದ್ದಾಗಿಯೂ ಮತ್ತೊಂದನ್ನು ಆಶ್ರಯಿಸಿರುವದಾಗಿಯೂ ಅವಯವ
ಗಳಿಂದ ಕೂಡಿದ್ದಾಗಿಯೂ ಅನಿತ್ಯವಾಗಿಯೂ ಒಂದರಿಂದ ಆದದ್ದಾಗಿಯೂ ಆಗಿರ
ಬೇಕಾಗುವದು. ಆದರೆ ಇಂಥದ್ದು ಬ್ರಹ್ಮವಾಗಲಾರದು. ಆದ್ದರಿಂದ ಅದರ
ಪ್ರಾಪ್ತಿಗೂ ಇಂಥ ಕಡೆಯಲ್ಲಿ ಎಂಬ ಅಳತೆಯಿರುವದು ಸರಿಯಲ್ಲ. ಇದಲ್ಲದೆ ಅವಿದ್ಯೆಯೇ
ಮುಂತಾದ ಸಂಸಾರಬಂಧನವನ್ನು ಹೋಗಲಾಡಿಸಿಕೊಳ್ಳುವದೇ ಮೋಕ್ಷವೆಂದು³
ಬ್ರಹ್ಮಜ್ಞಾನಿಗಳು ಅಭಿಪ್ರಾಯಪಡುವವೇ ಹೊರತು (ಇದು ಒಂದರ) ಕಾರ್ಯವೆಂದು
(ಹೇಳುವದಿಲ್ಲ).

1. ಮೋಕ್ಷಧರ್ಮದಲ್ಲಿ “ ಜಲೇ ವಾರಿಚರಸ್ಯ ಚ ” ಎಂಬುದರ ಬದಲು “ ಮತ್ಸ್ಯಾ ನಾಮಿವ ಚೋದಕೇ ” ಎಂದಿದೆ.

2. ಇದು ಯಾವ ಶ್ರುತಿಯೋ ತಿಳಿಯದು. ಒಂದು ವೃತ್ತದ ಭಾಗದಂತೆ ಕಾಣುತ್ತದೆ.

3. ಬ್ರಹ್ಮಲೋಕಕ್ಕೆ ಹೋಗುವದೆಂಬುದು ಕೂಡ ಅವಿದ್ಯೆಯ ವಿಷಯವೆಂದು
೧-೨-೧೧ ರಲ್ಲಿ ಹೇಳಿದೆ. “ ನ ಚ ನಿಗಡಬನ್ಧ ಇವಾಭಾವಭೂತೋ ಮೋಕ್ಷೋ ಬನ್ಧನ
ಸ್ತುತಿರುಪಪದ್ಯತೇ ”, “ ಅವಿದ್ಯಾನಿವೃತ್ತಿನಾತ್ರೇ ಮೋಕ್ಷವ್ಯವಹಾರಃ ” ಎಂಬ
೨. ಭಾ. ೪-೪-೬ ವಾಕ್ಯಗಳನ್ನು ನೋಡಿರಿ.

**ಗತಾಃ ಕಲಾಃ ಪಂಚದಶ ಪ್ರತಿಷ್ಠಾ
 ದೇವಾಶ್ಚ ಸರ್ವೇ ಪ್ರತಿ ದೇವತಾಸು |
 ಕರ್ಮಾಣಿ ವಿಜ್ಞಾನಮಯಶ್ಚ ಆತ್ಮಾ
 ಪರೇವ್ಯಯೇ ಸರ್ವ ಏಕೇ ಭವನ್ತಿ**

|| ೭ ||

೭. ಕಲೆಗಳು ಹದಿನೈದೂ (ತಮ್ಮ) ಪ್ರತಿಷ್ಠೆಗಳನ್ನು ಹೋಗಿ ಸೇರುತ್ತವೆ. ದೇವತೆಗಳೆಲ್ಲರೂ ಪ್ರತಿದೇವತೆಗಳಲ್ಲಿ (ಸೇರುತ್ತಾರೆ). ಕರ್ಮಗಳೂ ವಿಜ್ಞಾನಮಯಾತ್ಮನೂ ಅಸ್ಯ ಯನಾದ ಪರನಲ್ಲಿ ಎಲ್ಲರೂ ಬಂದಾಗುವರು.

(ಭಾಷ್ಯ)

೧೨೦. ಕಿಂಚ ಮೋಕ್ಷಕಾಲೇ ಯಾ ದೇಹಾರವ್ಹಿಕಾಃ ಕಲಾಃ ಪ್ರಾಣಾದ್ಯಾಃ ತಾಃ ಸ್ವಾಃ ಪ್ರತಿಷ್ಠಾಃ¹ ಗತಾಃ ಸ್ವಂ ಸ್ವಂ ಕಾರಣಂ ಗತಾ ಭವನ್ತಿ ಇತ್ಯರ್ಥಃ | ಪ್ರತಿಷ್ಠಾಃ ಇತಿ ದ್ವಿತೀಯಾಬಹುವಚನಮ್ | ಪಂಚದಶಸಂಖ್ಯಾಕಾಃ ಯಾ ಅನ್ತಃ ಪ್ರಶ್ನಪರಿಪಠಿತಾಃ ಪ್ರಸಿದ್ಧಾಃ | ದೇವಾಶ್ಚ ದೇಹಾಶ್ರಯಾಃ ಚಕ್ಷುರಾದಿಕರಣಸ್ಥಾಃ ಸರ್ವೇ ಪ್ರತಿದೇವತಾಸು ಆದಿತ್ಯಾದಿಷು ಗತಾ ಭವನ್ತಿ ಇತ್ಯರ್ಥಃ | ಯಾನಿ ಚ ಮುಮುಕ್ಷುಣಾ ಕೃತಾನಿ ಕರ್ಮಾಣಿ ಅಪ್ರವೃತ್ತಫಲಾನಿ | ಪ್ರವೃತ್ತಫಲಾನಾಮ್ ಉಪಭೋಗೇನೈವ ಕ್ಷೇಯಮಾಣತ್ವಾತ್ | ವಿಜ್ಞಾನಮಯಶ್ಚ ಆತ್ಮಾ ಅವಿದ್ಯಾಕೃತಬುದ್ಧ್ಯಾದ್ಯುಪಾಧಿಮ್ ಆತ್ಮತ್ವೇನ ಗತ್ವಾ² ಜಲಾದಿಷು ಸೂರ್ಯಾದಿಪ್ರತಿಬಿಂಬವತ್ ಇಹ ಪ್ರವಿಷ್ಟೋ ದೇಹಭೇದೇಷು | ಕರ್ಮಣಾಂ ತತ್ಫಲಾರ್ಥತ್ವಾತ್ ಸಹ ತೇನೈವ ವಿಜ್ಞಾನಮಯೇನ ಅತ್ಮನಾ | ಅತೋ ವಿಜ್ಞಾನಮಯೋ ವಿಜ್ಞಾನಪ್ರಾಯಃ | ತ ಏತೇ ಕರ್ಮಾಣಿ ವಿಜ್ಞಾನಮಯಶ್ಚ ಆತ್ಮಾ ಉಪಾಧ್ಯಪನಯನೇ ಸತಿ | ಪರೇ ಅವ್ಯಯೇ ಅನನ್ತೇ, ಅಕ್ಷಯೇ, ಬ್ರಹ್ಮಣಿ ಆಕಾಶಕಲ್ಪೇ | ಅಜೇ, ಅಜರೇ, ಅಮೃತೇ, ಅಭಯೇ, ಅಪೂರ್ವೇ, ಅನಪರೇ, ಅನನ್ತರೇ, ಅಬಾಹ್ಯೇ, ಅದ್ವಯೇ, ಶಿವೇ, ಶಾಸ್ತ್ರೇ, ಸರ್ವೇ ಏಕೇ ಭವನ್ತಿ ಅವಿಶೇಷತಾಂ ಗಚ್ಛನ್ತಿ ಏಕತ್ವಮ್ ಆಪದ್ಯಂತೇ ಜಲಾದ್ಯಧಾರಾಪನಯೇ ಇವ ಸೂರ್ಯಾದಿಪ್ರತಿಬಿಂಬಾಃ ಸೂರ್ಯೇ, ಘಟಾದ್ಯಪನಯೇ ಇವ ಆಕಾಶೇ ಘಟಾದ್ಯಾಕಾಶಾಃ ||

1. " ಸ್ವಾಂ ಸ್ವಾಂ ಪ್ರತಿಷ್ಠಾಮ್ " ಎಂಬ ಅ|| ಪಾಠವು ಮೂಲಕ್ಕೆ ಅನುಗುಣವಾಗಿಲ್ಲ. " ಸ್ವಾಃ ಪ್ರತಿಷ್ಠಾಃ " ಎಂಬ ಸಾ|| ಪಾಠದಲ್ಲಿ ಕೂಡ " ಸ್ವಾಃ " ಎಂಬುದು ಅವಶ್ಯವಿಲ್ಲವೆಂದು ತೋರುತ್ತದೆ.

2. " ಮತ್ವಾ " ಎಂಬ ಅ|| ಪಾಠ. ಇಲ್ಲಿರುವುದು ಸಾ|| ಪಾಠ.

(ಭಾಷ್ಯಾರ್ಥ)

ಮತ್ತು ದೇಹಕ್ಕೆ ಕಾರಣವಾಗಿದ್ದ ಯಾವ ಪ್ರಾಣವೇ ಮುಂತಾದ ಕಲೆಗಳ ದ್ವಂದ್ವೇ ಅವು ಮೋಕ್ಷಕಾಲದಲ್ಲಿ ತಮ್ಮ ಪ್ರತಿಷ್ಠೆಗಳನ್ನು ಹೋಗಿ ಸೇರುತ್ತವೆ. ತಮ್ಮ ತಮ್ಮ ಕಾರಣದಲ್ಲಿ ಸೇರುತ್ತವೆ ಎಂದರ್ಥ.¹ (ಉಪನಿಷತ್ತಿನಲ್ಲಿ) “ಪ್ರತಿಷ್ಠಾಃ” ಎಂಬುದು ದ್ವಿತೀಯಾಬಹುವಚನವು. ಹದಿನೈದು ಎಂದರೆ ಕೊನೆಯ ಪ್ರಶ್ನೆಯಲ್ಲಿ ಹೇಳಿರುವ ಪ್ರಸಿದ್ಧವಾದ ಹದಿನೈದು ಸಂಖ್ಯೆಯುಳ್ಳ (ಕಲೆಗಳು) ಮತ್ತು ದೇಹವನ್ನು ಆಶ್ರಯಿಸಿಕೊಂಡು ಚಕ್ಷುವೇ ಮುಂತಾದ ಕರಣಗಳಲ್ಲಿ ನಿಂತಿರುವ ದೇವತೆಗಳು ಎಲ್ಲರೂ ಪ್ರತಿದೇವತೆಗಳಲ್ಲಿ ಎಂದರೆ ಸೂರ್ಯಾದಿಗಳಲ್ಲಿ ಹೋಗಿ ಸೇರಿ ಕೊಳ್ಳುವರು ಎಂದರ್ಥ. ಮತ್ತು ಯಾವ ಕರ್ಮಗಳು ಮುಮುಕ್ಷುವಾದವನು ಹಿಂದೆ ಮಾಡಿದ್ದು ಇನ್ನೂ ಫಲವನ್ನು ಕೊಡದೆ ಇರುವವೋ (ಅವೂ ಸೇರುವವು). ಫಲವನ್ನು ಕೊಡುವದಕ್ಕೆ ಪ್ರಾರಂಭಿಸಿರುವ ಕರ್ಮಗಳು ಅನುಭವಿಸುವದರಿಂದಲೇ ಕ್ಷಯವಾಗುವದರಿಂದ (ಅವನ್ನು ಇಲ್ಲಿ ಹೇಳಿಲ್ಲ) ಮತ್ತು ವಿಜ್ಞಾನಮಯನಾದ ಆತ್ಮನು, ಎಂದರೆ ಅವಿದ್ಯೆಯಿಂದಾಗಿರುವ ಬುದ್ಧಿಯೇ ಮುಂತಾದ ಉಪಾಧಿಯನ್ನು ತಾನೇ ಎಂದುಕೊಂಡು ನೀರು ಮುಂತಾದದ್ದರಲ್ಲಿ ಸೂರ್ಯನೇ ಮುಂತಾದವಗಳ ಪ್ರತಿಬಿಂಬವು ಹೊಗುವಂತೆ² ಇಲ್ಲಿ ಬೇರೆಬೇರೆಯ ದೇಹಗಳಲ್ಲಿ ಹೊಕ್ಕಿರುವ (ಆತ್ಮನು). ಕರ್ಮಗಳು ಅವನಿಗೆ ಫಲವನ್ನು ಕೊಡುವದಕ್ಕಾಗಿ ಉಂಟಾಗುವದರಿಂದ ಆ ವಿಜ್ಞಾನಮಯನಾದ ಆತ್ಮನೊಡನೆಯೇ (ಲಯವಾಗುವವು). ಹೀಗೆ ವಿಜ್ಞಾನಮಯನೆಂದರೆ ವಿಜ್ಞಾನವೇ ಮುಖ್ಯವಾಗಿ (ಉಪಾಧಿಯಾಗಿರುವ) ವನು.³ ಆ ಈ ಕರ್ಮಗಳೂ ವಿಜ್ಞಾನಮಯನಾದ ಆತ್ಮನೂ ಉಪಾಧಿಯು ಹೋಗಲಾಗಿ ಅವ್ಯಯನೂ ಅಂತವಿಲ್ಲದವನೂ ಕ್ಷಯವಾಗದವನೂ ಆದ ಆಕಾಶದಂತಿರುವ ಪ ರ ಬ್ರ ಹ್ಮ ದ ಲ್ಲಿ ಹುಟ್ಟಿಲ್ಲದ, ಮುಸ್ಪಿಲ್ಲದ, ನಾಶವಾಗುವದಿಲ್ಲದ, ಅಂಜಿಕೆಯಿಲ್ಲದ, ಹಿಂದಿಲ್ಲದ, ಮುಂದಿಲ್ಲದ, ಒಳಗಿಲ್ಲದ, ಹೊರಗಿಲ್ಲದ, ತನಗೆರಡನೆಯದಿಲ್ಲದ, ಮಂಗಳಕರವಾದ, ಶಾಂತವಾದ⁴ (ಬ್ರಹ್ಮದಲ್ಲಿ) ಎಲ್ಲವೂ ಒಂದಾಗುವವು ಎಂದರೆ ನೀರು ಮುಂತಾದ ಆಧಾರವು

1. ಇದು ವ್ಯವಹಾರದೃಷ್ಟಿಯಿಂದ; ಜ್ಞಾನಿಯ ದೃಷ್ಟಿಯಲ್ಲಿ ಇವು ಬ್ರಹ್ಮವೇ ಆಗುತ್ತವೆ; ಪ್ರ. ೬-೫, ಸೂ. ಭಾ. ೪-೨-೧೫.
2. ಪ್ರ. ಭಾ. ೪-೯, ಸೂ. ಭಾ. ೨-೩-೫೦. ಬುದ್ಧಿಯಲ್ಲಿ ತೋರುವ ಚಿವಾಭಾಸಕ್ಕೆ ಜೀವನೆಂದು ಹೆಸರು.
3. ವಿಜ್ಞಾನದ ವಿಕಾರನು ಎಂದೇ ಅರ್ಥವಲ್ಲ; ವಿಜ್ಞಾನದ ಧರ್ಮಗಳನ್ನು ಮುಖ್ಯವಾಗಿ ತನ್ನವೆಂದು ಗಂಸಾರದಲ್ಲಿ ಭಾವಿಸುವವನು ಎಂದರ್ಥ. ಸೂ. ಭಾ. ೨-೩-೨೯.
4. ಬೃ. ೪-೪-೨೫, ೩-೮-೮, ಸೂಂ. ೩ ಮುಂತಾದ ಶ್ರುತಿಗಳನ್ನು ಸೂಚಿಸುವ ವಿಶೇಷಣಗಳಿವು.

ಹೋಗಲಾಗಿ ಸೂರ್ಯನೇ ಮುಂತಾದವುಗಳ್ಳ ಪ್ರತಿಬಿಂಬಗಳು ಸೂರ್ಯನಲ್ಲಿಯೂ ಗಡಿಗೆಯೇ ಮುಂತಾದವುಗಳು ಹೋದರೆ ಗಡಿಗೆಯ ಆಕಾಶನೇ ಮುಂತಾದವು ಆಕಾಶದಲ್ಲಿಯೂ (ಒಂದಾಗು)ವಂತೆ¹ ಬೇರೆಬೇರೆಯಲ್ಲವೆಂಬಂತಾಗುವವು, ಒಂದೇ ಸ್ವರೂಪವನ್ನು ಪಡೆಯುವವು.

ಯಥಾ ನದ್ಯಃ ಸ್ಯನ್ನಮಾನಾ ಸಮುದ್ರೇ
 & ಸ್ತಂ ಗಚ್ಛಂತಿ ನಾಮರೂಪೇ ವಿಹಾಯ |

ತಥಾ ವಿದ್ವಾನ್ ನಾಮರೂಪಾದ್ವಿಮುಕ್ತಃ
 ಪರಾತ್ಪರಂ ಪುರುಷಮುಪೈತಿ ದಿವ್ಯಮ್

|| ೮ ||

೮. ಹೇಗೆ ನದಿಗಳು ಹರಿಯುತ್ತಾ (ಹೋಗಿ) ನಾಮರೂಪಗಳನ್ನು ಬಿಟ್ಟು ಸಮುದ್ರದಲ್ಲಿ ಅಸ್ತಂಗತವಾಗುವವೋ ಹಾಗೆ ವಿದ್ವಾಂಸನು ನಾಮ ರೂಪದಿಂದ ಬಿಡುಗಡೆಯಾಗಿ ಪರಾತ್ಪರನಾದ ದಿವ್ಯ ಪುರುಷನನ್ನು ಬಳಿಸಾರುವನು.

(ಭಾಷ್ಯ)

೧೨೧. ಕಿಂಚ ಯಥಾ ನದ್ಯಃ ಗಜ್ಜ್ಞದ್ಯಾಃ ಸ್ಯನ್ನಮಾನಾಃ ಗಚ್ಛಂತ್ಯಃ ಸಮುದ್ರೇ ಸಮುದ್ರಂ ಪ್ರಾಪ್ಯ ಅಸ್ತಂ ಅದರ್ಶನಮ್ ಅವಿಶೇಷಾತ್ಯಭಾವಮ್ ಗಚ್ಛಂತಿ ಪ್ರಾಪ್ನುವಂತಿ ನಾಮ ಚ ರೂಪಂ ಚ ನಾಮರೂಪೇ ವಿಹಾಯ ಹಿತ್ವಾ ತಥಾ ಅವಿದ್ಯಾ ಕೃತನಾಮರೂಪಾತ್ ವಿಮುಕ್ತಃ ಸನ್ ವಿದ್ವಾನ್ ಪರಾತ್ ಅಕ್ಷರಾತ್ ಪೂರ್ವೋಕ್ತಾತ್ ಪರಂ ದಿವ್ಯಂ ಪುರುಷಂ ಯಥೋಕ್ತಲಕ್ಷಣಮ್ ಉಪೈತಿ ಉಪಗಚ್ಛತಿ ||

(ಭಾಷ್ಯಾರ್ಥ)

ಮತ್ತು ಹೇಗೆ ಗಂಗೆ ಮುಂತಾದ ನದಿಗಳು ಹರಿಯುತ್ತಾ ಹೋಗಿ ಸಮುದ್ರದಲ್ಲಿ ಸಮುದ್ರವನ್ನು ಸೇರಿದ ಬಳಿಕ ನಾಮರೂಪಗಳನ್ನು ನಾಮವನ್ನೂ ರೂಪವನ್ನೂ ಬಿಟ್ಟು ತೆಗೆದುಹಾಕಿ ಅಸ್ತವನ್ನು ಎಂದರೆ ಕಾಣದಿರುವಿಕೆಯನ್ನು, ತಮ್ಮ ವಿಶೇಷ ಸ್ವರೂಪವು ಇಲ್ಲದಿರುವ ರೂಪವನ್ನು ಹೊಂದುವವೋ ಪಡೆದುಕೊಳ್ಳುವವೋ ಹಾಗೆ ಅವಿದ್ಯೆಯಿಂದ ಆಗಿರುವ ನಾಮರೂಪಗಳಿಂದ ಬಿಡುಗಡೆ ಹೊಂದಿದವನಾಗಿ ವಿದ್ವಾಂಸನು ಪರಾತ್ ಎಂದರೆ ಹಿಂದೆ ಹೇಳಿದಂತೆ (ಮಿಕ್ಕದ್ದೆಲ್ಲಕ್ಕಿಂತ) ಹೆಚ್ಚಿನ ಅಕ್ಷರ ಕ್ಕಿಂತ² ಹೆಚ್ಚಿನವನಾದ ದಿವ್ಯಪುರುಷನನ್ನು ಹಿಂದೆ ಹೇಳಿದಂಥ ಪುರುಷನನ್ನು³ ಬಳಿಸಾರುವನು, ಹೋಗಿ ಸೇರಿಕೊಳ್ಳುವನು.

1. ಈ ದೃಷ್ಟಾಂತಗಳಿಂದ ಈಚೆಗೆ ಅವಚ್ಛೇದವಾದ, ಪ್ರತಿಬಿಂಬವಾದ-ಎಂಬ ಎರಡು ವಾದಗಳೇ ಹುಟ್ಟಿಕೊಂಡಿರುವವು. ಓಶಿಕೆಯನ್ನು ನೋಡಿ.
2. ೨-೧-೨ ರಲ್ಲಿ ಹೇಳುವ ಅನ್ಯಾಕೃತಕ್ಕಿಂತ.
3. ಅದೃಶ್ಯತ್ವಾದಿಗಳುಳ್ಳವನಾಗಿ ಸರ್ವಕಾರಣನಾಗಿ ಸರ್ವಧಾರನಾಗಿ ಸರ್ವಾತ್ಮನಾಗಿ ಸರ್ವರ ಹೃದಯದಲ್ಲಿರುವ ಪುರುಷನನ್ನು.

(ಭಾಷ್ಯ)

೧೨೨. ನನು ಶ್ರೇಯಸಿ ಅನೇಕೇ ವಿಘ್ನಾಃ ಪ್ರಸಿದ್ಧಾಃ ಅತಃ ಕ್ಲೇಶಾನಾಮಸ್ಯ ತಮೇನ ಅನ್ಯೇನ ವಾ ದೇವಾದಿನಾ' ವಿಘ್ನಿ ತೋ ಬ್ರಹ್ಮವಿದಪಿ ಅನ್ಯಾಂ ಗತಿಂ ಮೃತೋ ಗಚ್ಛತಿ. ನ ಬ್ರಹ್ಮೈವ | ನ | ವಿದ್ಯಯೈವ ಸರ್ವಪ್ರತಿಬಂಧಸ್ಯಾಪನೀತತ್ವಾತ್ | ಅವಿದ್ಯಾ ಪ್ರತಿಬಂಧಮಾತ್ರೋ ಹಿ ಮೋಕ್ಷೋ ನಾನ್ಯಪ್ರತಿಬಂಧಃ | ನಿತ್ಯತ್ವಾತ್ ಆತ್ಮಭೂತ ತ್ವಾಚ್ಛ | ತಸ್ಮಾತ್ —

(ಭಾಷ್ಯಾರ್ಥ)

(ಆಕ್ಷೇಪ) :— ಒಳ್ಳೆಯದಕ್ಕೆ ಅನೇಕ ಅಡ್ಡಿಗಳಿರುವವೆಂಬುದು ಗೊತ್ತೇ ಇದೆ. ಆದ್ದರಿಂದ ಯಾವದಾದರೊಂದು ಕ್ಲೇಶದಿಂದಲೋ, ದೇವತೆಗಳೇ ಮುಂತಾದ ಜ್ಞಾನ ಯಾವದಾದರೊಂದರಿಂದಲೋ ಅಡ್ಡಿಯಾಗಿ ಬ್ರಹ್ಮಜ್ಞಾನಿಯೂ ಸತ್ತಮೇಲೆ ಮತ್ತೊಂದು ಗತಿಯನ್ನು ಪಡೆಯಬಹುದು, ಬ್ರಹ್ಮವನ್ನೇ (ಪಡೆಯಬೇಕೆಂಬುದೇನೂ) ಇಲ್ಲ.

(ಸಮಾಧಾನ) :— ಹಾಗಲ್ಲ. ಏಕೆಂದರೆ ಜ್ಞಾನದಿಂದಲೇ ಎಲ್ಲಾ ಅಡ್ಡಿಗಳೂ ಹೋಗಿಬಿಟ್ಟಿರುತ್ತವೆ.¹ ಮೋಕ್ಷಕ್ಕೆ ಅವಿದ್ಯೆಯೊಂದೇ ಅಡ್ಡಿಯೇ ಹೊರತು ಮತ್ತೆ ಬೇರೆ (ಯಾವ) ಅಡ್ಡಿಗಳೂ ಇರುವದಿಲ್ಲ; ಏಕೆಂದರೆ (ಅದು) ನಿತ್ಯವಾದದ್ದು ಮತ್ತು (ನಮ್ಮಗಳ) ಆತ್ಮನೇ ಆಗಿರುತ್ತದೆ.² ಆದ್ದರಿಂದ:—

ಸ ಯೋ ಹ ನೈ ತತ್ ಪರಮಂ ಬ್ರಹ್ಮವೇದ
 ಬ್ರಹ್ಮೈವ ಭವತಿ ನಾಸ್ಯಾಬ್ರಹ್ಮವಿತ್ ಕುಲೇ ಭವತಿ |
 ತರತಿ ತೋಕಂ ತರತಿ ಸಾಪ್ತಾನಂ ಗುಹಾಗ್ರಸ್ಥಿಭ್ಯೋಃ
 ನಿಮುಕ್ತೋಽಮೃತೋ ಭವತಿ

|| ೯ ||

1. " ದೇವಾದಿನಾ ಚ " ಎಂಬ ಅ|| ಪಾಠದಲ್ಲಿ ಚ ಹೆಚ್ಚು, ವಾ ಎಂದಾದರೂ ಇರಬೇಕು.

2. ಅವಿದ್ಯೆ, ಅಸ್ತಿತ್ವ, ರಾಗ, ದ್ವೇಷ, ಅಭಿಮಾನ-ಎಂಬ ಕ್ಲೇಶಗಳು ಯೋ. ೨-೩.

3. ದೇವತೆಗಳಿಗೆ ಮನುಷ್ಯರು ಬ್ರಹ್ಮವನ್ನು ಅರಿತುಕೊಳ್ಳುವುದು ಇಷ್ಟವಲ್ಲ ಎಂದು ಶ್ರುತಿಪ್ರಸಿದ್ಧ ಬೃ. ೧-೪-೧೦.

4. ಅಡ್ಡಿಗಳೆಲ್ಲವೂ ಅಜ್ಞಾನಕಲ್ಪಿತವೇ ಆಗಿರುವದರಿಂದ ಅದ್ವಿತೀಯಾತ್ಮಜ್ಞಾನದಿಂದಲೇ ಅವುಗಳು ಆತ್ಮನಿಗಿಂತ ಬೇರೆಯಾಗಿಲ್ಲವೆಂದಾಗಿ ಬಿಟ್ಟಿರುತ್ತವೆ.

5. ನಮ್ಮ ಆತ್ಮನು ನಿತ್ಯಮುಕ್ತನು, ಮೋಕ್ಷವೆಂಬುದು ಅವನ ಸ್ವರೂಪಕ್ಕಿಂತ ಬೇರೆಯಲ್ಲ. ಸೂ. ಭಾ. ೪-೧-೫೨.

೯. ಯಾವಾತನಾದರೆ ಆ ಪರಮ ಬ್ರಹ್ಮವನ್ನು ಅರಿತುಕೊಳ್ಳುವನೋ (ಅವನು) ಬ್ರಹ್ಮವೇ ಆಗುವನು. ಇವನ ಕಾಲದಲ್ಲಿ ಬ್ರಹ್ಮವಿತ್ತಲ್ಲದವನು ಹುಟ್ಟುವದಿಲ್ಲ. ಶೋಕವನ್ನು ದಾಟುವನು, ಪಾಪವನ್ನು ದಾಟುವನು, ಗುಹಾಗ್ರಂಥಿಗಳಿಂದ ಬಿಡುಗಡೆಹೊಂದಿ ಅಮೃತನಾಗುವನು.

(ಭಾಷ್ಯ)

೧೨೩. ಸಃ ಯಃ ಕಷ್ಟಿತ ಹ ವೈ ಲೋಕೇ ತತ್ ಪರಮಂ ಬ್ರಹ್ಮ ವೇದ ಸಾಕ್ಷಾತ್ ಅಹಮೇವಾಸ್ತೀತಿ ಜಾನಾತಿ ಸ ನಾನ್ಯಾಂ ಗತಿಂ ಗಚ್ಛತಿ | ದೇವೈರಪಿ ತಸ್ಯ ಬ್ರಹ್ಮಪ್ರಾಪ್ತಿಂ ಪ್ರತಿ ವಿಘ್ನೋ ನ ಶಕ್ಯತೇ ಕರ್ತುಮ್ | ಆತ್ಮಾ ಹ್ಯೇಷಾಂ ಸ ಭವತಿ | ತಸ್ಮಾತ್ ಬ್ರಹ್ಮವಿದ್ವಾನ್ ಬ್ರಹ್ಮೈವ ಭವತಿ | ಕಿಂಚ ನಾಸ್ಯ ವಿದುಷಃ ಅಬ್ರಹ್ಮವಿತ್ ಕುಲೇ ಭವತಿ | ಕಿಂಚ ತರತಿ ಶೋಕಂ ಅನೇಕೇಷ್ಟವೈಕಲ್ಯನಿಮಿತ್ತಂ ಮಾನಸಂ ಸಂತಾಪಂ ಜೀವನ್ನೇವ ಅತಿಕ್ರಾನ್ತೋ ಭವತಿ | ತರತಿ ಪಾಪ್ಮಾನಂ ಧರ್ಮಾಧರ್ಮಾಭ್ಯಮ್ | ಗುಹಾಗ್ರಂಥಿಭ್ಯಃ ಹೃದಯಾವಿದ್ಯಾಗ್ರಂಥಿಭ್ಯಃ ವಿಮುಕ್ತಃ ಸನ್ ಅಮೃತೋ ಭವತಿ ಇತಿ ಉಕ್ತಮೇವ ಭಿದ್ಯತೇ ಹೃದಯಗ್ರಂಥಿಃ (೨-೨-೮) ಇತ್ಯಾದಿ ||

(ಭಾಷ್ಯಾರ್ಥ)

ಯಾವನೇ ಆಗಲಿ ಲೋಕದಲ್ಲಿ ಆ ಪರಬ್ರಹ್ಮವನ್ನು “ ಅದೇ ನಾನಾಗಿರುವೆನು ” ಎಂದು ನೇರಾಗಿ-ಅರಿತುಕೊಳ್ಳುವನೋ ಅವನು (ಮತ್ತೆ ಯಾವ) ಬೇರೆಯ ಗತಿಯನ್ನೂ ಹೊಂದುವದಿಲ್ಲ. “ ಅವನು ಬ್ರಹ್ಮವನ್ನು ಪಡೆಯದಂತೆ ಅಡ್ಡಿಮಾಡುವದು ದೇವತೆಗಳಿಂದಲೂ ಆಗಲಾರದು ; ಏಕೆಂದರೆ ಆ (ಬ್ರಹ್ಮಜ್ಞಾನಿಯು) ಇವರ ಆತ್ಮನೇ ಆಗಿರುತ್ತಾನೆ”.¹ ಆದ್ದರಿಂದ ಬ್ರಹ್ಮವನ್ನು ಅರಿತುಕೊಂಡವನು ಬ್ರಹ್ಮವೇ ಆಗುವನು. ಮತ್ತು ಈ ಜ್ಞಾನಿಯ ಕುಲದಲ್ಲಿ ಬ್ರಹ್ಮವನ್ನು ಅರಿಯದವನು ಹುಟ್ಟುವದಿಲ್ಲ². ಇದಲ್ಲದೆ (ಇವನು) ಶೋಕವನ್ನು ದಾಟುವನು. ತನಗೆ ಬೇಕಾಗಿರುವ ಅನೇಕ (ವಸ್ತುಗಳು) ಇಲ್ಲವೆಂಬ ಕಾರಣದಿಂದಾದ ಮನಸ್ಸಿನ ಬೇನೆಯನ್ನು ಬದುಕಿರುವಾಗಲೇ ದಾಟುವವನಾಗುವನು.³ ಧರ್ಮ, ಅಧರ್ಮ-ಎಂಬ ಪಾಪವನ್ನು⁴ ದಾಟು

1. ಬೃ. ೧-೪-೧೦ ರಲ್ಲಿರುವ “ ತಸ್ಯ ಹ ನ ವೇವಾಶ್ಚ ” ಎಂಬ ವಾಕ್ಯವೇ ಆಭಿಪ್ರಾಯ.

2. ಬ್ರಹ್ಮವಿಚಾರವನ್ನು ಮಾಡುವವರೇ ಜ್ಞಾನಿಯ ಕುಲದಲ್ಲಿ ಹುಟ್ಟುವರೆಂಬುದು ಜ್ಞಾನದ ಸ್ತುತಿ. ಜ್ಞಾನಿಗಳ ವಂಶದಲ್ಲಿ ಯೋಗಭ್ರಷ್ಟರಾದವರು ಹುಟ್ಟುವರೆಂಬ ಗೀತಾ ವಾಕ್ಯ (೬-೪೨) ವನ್ನು ನೋಡಿ.

3. ಬ್ರಹ್ಮವೇ ತಾನೆಂದು ತಿಳಿದಿರುವವರಿಂದ ಎಲ್ಲಾ ಕಾಮಗಳೂ ಅವನಿಗೆ ಪ್ರಾಪ್ತವಾಗಿರುವವು; ಆದ್ದರಿಂದ ಅವನಿಗೆ ಶೋಕವಿರುವದಿಲ್ಲ. ಛಾ. ೨-೧-೩.

4. ಶ್ರುತಿಯಲ್ಲಿ ಪುಣ್ಯವನ್ನೂ ಪಾಪವೆಂದು ಕರೆದಿದೆ. ಏಕೆಂದರೆ ಜ್ಞಾನಕ್ಕೆ ಪಾಪದಂತೆ ಪುಣ್ಯವೂ ಅಡ್ಡಿಯಾಗಿರುತ್ತದೆ. ಸೂ. ಭಾ. ೪-೧-೧೪ ; ಛಾ. ಭಾ. ೮-೪-೧.

ವನು. ಗುಹಾಗ್ರಂಥಿಗಳಿಂದ ಎಂದರೆ ಹೃದಯದಲ್ಲಿ ಅವಿದ್ಯೆಯಿಂದಾಗಿರುವ ಗಂಟುಗಳಿಂದ ಬಿಡುಗಡೆಹೊಂದಿ ಅಮೃತನಾಗುವನು ಎಂಬುದು “ಭಿದ್ಯತೇ ಹೃದಯಗ್ರನ್ಥಿಃ” (೨-೨-೮) ಎಂದು ಮುಂತಾಗಿರುವ (ಮಂತ್ರವಾಕ್ಯದಲ್ಲಿ) ಹೇಳಿದ್ದೇ.¹

ಉಪಸಂಹಾರ

(ಭಾಷ್ಯ)

೧೨೪. ಅಥೇದಾನೀಂ ಬ್ರಹ್ಮವಿದ್ಯಾಸಂಪ್ರದಾನವಿದ್ಯಾಪ್ರದರ್ಶನೇನ ಉಪಸಂಹಾರಃ ಕ್ರಿಯತೇ—

(ಭಾಷ್ಯಾರ್ಥ)

ಇನ್ನು ಈಗ ಬ್ರಹ್ಮವಿದ್ಯೆಯನ್ನು ಉಪದೇಶಮಾಡುವ ಕ್ರಮವನ್ನು ತಿಳಿಸಿಕೊಟ್ಟು (ಎಲ್ಲವನ್ನೂ) ಉಪಸಂಹಾರಮಾಡಲಾಗುತ್ತದೆ:—

ತದೇತದ್ಬ್ರಹ್ಮಚಾಭ್ಯುಕ್ತಮ್-

ಕ್ರಿಯಾವಂತಃ ಶ್ರೋತ್ರಿಯಾ ಬ್ರಹ್ಮನಿಷ್ಠಾಃ

ಸ್ವಯಂ ಜುಹ್ವತ ಏಕರ್ಷಿಂ ಶ್ರದ್ಧಯಂತಃ |

ತೇಷಾಮೇವೈತಾಂ ಬ್ರಹ್ಮವಿದ್ಯಾಂ ವದೇತ

ಶಿರೋವ್ರತಂ ನಿಧಿವದ್ ಯೈಸ್ತು ಚೀರ್ಣಮ್ || || ೧೦ ||

೧೦. ಇದು ಋಕ್ಪ್ರೀತಿಯಿಂದ ಅಭ್ಯುಕ್ತವಾಗಿರುತ್ತದೆ. ಕ್ರಿಯಾವಂತರೂ ಶ್ರೋತ್ರಿಯರೂ ಬ್ರಹ್ಮನಿಷ್ಠರೂ ತಾವು ಏಕರ್ಷಿಯನ್ನು ಹೋಮಮಾಡುತ್ತಾ ಶ್ರದ್ಧೆಯುಳ್ಳವರು (ಯಾರೋ), ಯಾರಿಂದಲಾದರೆ ಶಿರೋವ್ರತವು ವಿಧಿವತ್ತಾಗಿ ಆಚರಿಸಲ್ಪಟ್ಟಿರುವದೋ ಅವರಿಗೇ ಈ ಬ್ರಹ್ಮವಿದ್ಯೆಯನ್ನು ಹೇಳಬೇಕು.

(ಭಾಷ್ಯ)

೧೨೫. ತದೇತತ್ ವಿದ್ಯಾಸಂಪ್ರದಾನವಿಧಾನಮ್ ಋಚಾ ಮನ್ತ್ರೇಣ ಅಭ್ಯುಕ್ತಮ್ ಅಭಿಪ್ರಕಾಶಿತಮ್ | ಕ್ರಿಯಾವಂತಃ ಯಥೋಕ್ತಕರ್ಮಾನುಷ್ಠಾನಯುಕ್ತಾಃ ಶ್ರೋತ್ರಿಯಾಃ ಬ್ರಹ್ಮನಿಷ್ಠಾಃ ಅಪರಸ್ಮಿನ್ ಬ್ರಹ್ಮಣಿ ಅಭಿಯುಕ್ತಾಃ ಪರಂ² ಬ್ರಹ್ಮ ಜುಹ್ವತಃ ಸ್ವಯಮ್ ಏಕರ್ಷಿಂ ಏಕರ್ಷಿನಾಮಾನಮ್ ಅಗ್ನಿಂ ಜುಹ್ವತೇ ಜುಹ್ವತಿ ಶ್ರದ್ಧಯಂತಃ ಶ್ರದ್ಧಧಾನಾಃ ಸಂತಃ ಯೇ ತೇಷಾಮೇವ ಸಂಸ್ಕೃತಾತ್ಮನಾಂ ಪಾತ್ರಭೂತಾನಾಂ ಏತಾಂ ಬ್ರಹ್ಮವಿದ್ಯಾಂ ವದೇತ ಬ್ರೂಯಾತ್ ಶಿರೋವ್ರತಂ ಶಿರಸಿ

1. ಜ್ಞಾನದ ಫಲವೆಂದರೆ ಅವಿದ್ಯಾಕಾಮಕರ್ಮಗಳ ನಾಶವೇ ಎಂಬುದನ್ನು ಹಿಂದೆಯೇ ಹೇಳಿದ್ದನ್ನು ಇಲ್ಲಿ ಉಪಸಂಹಾರಕ್ಕಾಗಿ ಹೇಳಿರುತ್ತದೆ.

2. “ ಪರಬ್ರಹ್ಮ” ಎಂದು ಅ|| ಪಾಠ.

ಅಗ್ನಿಧಾರಣಲಕ್ಷಣಮ್ ಯಥಾ ಅಥರ್ವಣಾಸಾಂ ವೇದವ್ರತಂ ಪ್ರಸಿದ್ಧಮ್ |
ಯೈಷ್ಟು ಯೈಷ್ಟ ತತ್ ಚೀಣಂ ವಿಧಿವತ್ ಯಥಾವಿಧಾನಂ ತೇಷಾಮೇವ ಚ¹
ವದೇತ² ||

(ಭಾಷ್ಯಾರ್ಥ)

ಆ ಇದು ಎಂದರೆ ವಿದ್ಯೆಯನ್ನು ಉಪದೇಶಮಾಡುವ ರೀತಿಯು¹ ಋಕ್ವಿನಿಂದ ಎಂದರೆ ಮಂತ್ರದಿಂದ ಅಭ್ಯುಕ್ತನಾಗಿರುತ್ತದೆ ಅಭಿ (ಪ್ರಾಯಫೂರ್ವಕವಾಗಿ) ತಿಳಿಸಲ್ಪಟ್ಟಿರುತ್ತದೆ. ಕ್ರಿಯಾವಂತರು ಎಂದರೆ (ಶಾಸ್ತ್ರದಲ್ಲಿ) ಹೇಳಿರುವಂತೆ ಕರ್ಮವನ್ನು ಮಾಡುವ (ಅಭ್ಯಾಸ) ವುಳ್ಳವರಾದವರು, (ಮತ್ತು) ಶ್ರೋತ್ರಿಯರೂ ಬ್ರಹ್ಮನಿಷ್ಕರೂ ಎಂದರೆ ಅಪರಬ್ರಹ್ಮದಲ್ಲಿ ಮನಸಿಟ್ಟವರೂ ಪರಬ್ರಹ್ಮವನ್ನು ತಿಳಿಯುವ ಇಚ್ಛೆಯುಳ್ಳವರೂ⁴ ಮತ್ತು ತಾವು ಏಕರ್ಷಿಯನ್ನು ಎಂದರೆ **ಏಕರ್ಷಿ ಎಂಬ ಅಗ್ನಿಯನ್ನು⁵** ಶ್ರದ್ಧೆಯಂತೆ = ಶ್ರದ್ಧಧಾನಾಃ ಸಂತಃ ಶ್ರದ್ಧೆಯುಳ್ಳವರಾಗಿ ಯಾರೂ ಹೋಮಮಾಡುತ್ತಿರುವರೋ ಅವರಿಗೇ⁶ ಸಂಸ್ಕಾರವನ್ನು ಹೊಂದಿರುವ ಅಂತಃಕರಣವುಳ್ಳ⁷ ಯೋಗ್ಯರಾಗಿರುವ (ಅವರಿಗೇ) ಈ ಬ್ರಹ್ಮವಿದ್ಯೆಯನ್ನು ಹೇಳಬೇಕು, ತಿಳಿಸಬೇಕು. ಮತ್ತು **ಶಿರೋವ್ರತವು** ಎಂದರೆ ಅಥರ್ವಣಶಾಖೆಯವರಿಗೆ **ವೇದವ್ರತವು** ಹೇಗೆ ಪ್ರಸಿದ್ಧವಾಗಿರುವದೋ ಹಾಗೆ ಶಿರಸ್ಸಿನಲ್ಲಿ ಅಗ್ನಿಯನ್ನು ಧರಿಸುವದೆಂಬ (ವ್ರತವು ವೇದವ್ರತವು); ಅದನ್ನು ಯಾರಿಂದ ವಿಧಿಸುತ್ತಾಗಿ ವಿಧಿಸಿರುವದಕ್ಕೆ ಅನುಗುಣವಾಗಿ ಆಚರಿಸಲ್ಪಟ್ಟಿರುವದೋ ಅವರಿಗೇ ಹೇಳಬೇಕು.

1. “ ತೇಷಾಮೇವ ” ಎಂದು ವಾ|| ಶಾಠ.

2. “ ವದೇತ ” ಎಂಬುದು ಆ|| ಶಾಠದಲ್ಲಿಲ್ಲ.

3. “ ಏತತ್ ” (ಇದು) ಎಂಬುದು ಹಿಂದಿನ ಮುಕ್ತವಿಷಯವಲ್ಲ; ಬುದ್ಧಿಶ್ಲವಾದ ವಿದ್ಯಾಸಂಪ್ರದಾನವಿಚಾರವನ್ನು ತಿಳಿಸುವದು.

4. ಪ್ರ. ಭಾ. ೧-೧ ನ್ನು ನೋಡಿರಿ.

5. ಅಥರ್ವವೇದದಲ್ಲಿ ಹೇಳಿರುವ ಅಗ್ನಿಯ ಹೆಸರದು.

6. ಯಾರು ಕರ್ಮದಿಂದ ಚಿತ್ತಶುದ್ಧಿಯನ್ನು ಹೊಂದಿ ಅಪರಬ್ರಹ್ಮದ ಉಪಾಸನೆಯಿಂದ ಚಿತ್ತೈಕ್ಯಾಗ್ರ್ಯವನ್ನು ಸಂಪಾದಿಸಿಕೊಂಡಿರುವರೋ ಅಂಥ ಮುಮುಕ್ಷುಗಳಿಗೇ ಈ ಬ್ರಹ್ಮವಿದ್ಯೆಯನ್ನು ಹೇಳಬೇಕು.

7. ವೇದೋಕ್ತಕರ್ಮದಿಂದ ಚಿತ್ತಸಂಸ್ಕಾರವನ್ನು ಹೊಂದಿರುವವರಿಗೇ ಬೋಧಿಸಬೇಕು. ಕರ್ಮಗಳಿಂದ ಈ ಸಂಸ್ಕಾರವಾಗುವದೆಂಬುದನ್ನು “ ಕ್ರಿಯಾವಂತಃ ” ಎಂಬ ನಿಶೇಷವು ತಿಳಿಸುತ್ತದೆ ಎಂದು ಭಾವ.

**ತದೇತತ್ ಸತ್ಯಮ್ನುಸಿರಣ್ಣಿ ರಾಃ ಪುರೋವಾಚ ನೈತದರ್ಶೀಣಾಪ್ರತೋಲಧೀತೇ
ನಮಃ ಪರಮಮುಷಿಭ್ಯೋ ನಮಃ ಪರಮಮುಷಿಭ್ಯಃ || ೧೧ ||**

೧೧. ಆ ಈ ಸತ್ಯವನ್ನು ಅಂಗಿರಸ್ಸು ಎಂಬ ಮುಷಿಯು ಪೂರ್ವದಲ್ಲಿ ಹೇಳಿದನು. ಇದನ್ನು ವ್ರತವನ್ನು ಆಚರಿಸದೆ ಇರುವವನು ಅಧ್ಯಯನ ಮಾಡತಕ್ಕದ್ದಲ್ಲ. ಪರಮಮುಷಿಗಳಿಗೆ ನಮಸ್ಕಾರ! ಪರಮಮುಷಿಗಳಿಗೆ ನಮಸ್ಕಾರ!

(ಭಾಷ್ಯ)

೧೨೬. ತದೇತತ್ ಅಕ್ಷರಂ ಪುರುಷಂ ಸತ್ಯಮ್ ಮುಷಿಃ ಅಜ್ಞಿರಾ ನಾಮ ಪುರಾ ಪೂರ್ವಂ ಶೌನಕಾಯ ವಿಧಿವತ್ ಉಪಸನ್ನಾಯ ಪೃಷ್ಠವತೇ ಉವಾಚ | ತದ್ವತ್ ಅನ್ಯೋಽಪಿ ತಥೈವ ಶ್ರೇಯೋಽರ್ಥಿನೇ ಮುಮುಕ್ಷುವೇ ಮೋಕ್ಷಾರ್ಥಂ ವಿಧಿವತ್ ಉಪಸನ್ನಾಯ ಬ್ರೂಯಾತ್ ಇತ್ಯರ್ಥಃ | ನೈತತ್ ಗ್ರನ್ಥರೂಪಮ್ ಅಚೀರ್ಣವ್ರತಃ ಅಚರಿತವ್ರತೋಽಪಿ ಅಧೀತೇ ನ ಪಠತಿ | ಚೀರ್ಣವ್ರತಸ್ಯ ಹಿ ವಿದ್ಯಾ ಫಲಾಯ ಸಂಸ್ಕೃತಾ ಭವತಿ ಇತಿ | ಸಮಾಪ್ತಾ ಬ್ರಹ್ಮವಿದ್ಯಾ | ಸಾ ಯೇಭ್ಯೋ ಬ್ರಹ್ಮಾದಿಭ್ಯಃ ಪಾರಮ್ಪರ್ಯಕ್ರಮೇಣ ಸಂಪ್ರಾಪ್ತಾ ತೇಭ್ಯೋ ನಮಃ ಪರಮ ಮುಷಿಭ್ಯಃ | ಪರಮಂ ಬ್ರಹ್ಮ ಸಾಕ್ಷಾತ್ ದೃಷ್ಟವನ್ನೋ ಯೇ ಬ್ರಹ್ಮಾದಯಃ ಅವಗತ ವಂತಃ¹ ತೇ ಪರಮರ್ಷಯಃ | ತೇಭ್ಯೋ ಭೂಯೋಽಪಿ ನಮಃ | ದ್ವಿವಚನಮ್ ಅತ್ಯಾದರಾರ್ಥಮ್ | ಮುಣ್ಣಕಸಮಾಪ್ತಾರ್ಥಂ ಚ ||

(ಭಾಷ್ಯಾರ್ಥ)

ಆ ಈ ಅಕ್ಷರನೆಂಬ ಪುರುಷನಾದ ಸತ್ಯವನ್ನು ಅಂಗಿರಸ್ಸು ಎಂಬ ಮುಷಿಯು ಪುರಾ ಎಂದರೆ ಪೂರ್ವದಲ್ಲಿ ವಿಧಿವತ್ತಾಗಿ ಬಳಸಿದ ಕೇಳಿದ² ಶೌನಕನಿಗೆ ಹೇಳಿದನು. ಇದರಂತೆ ಮಿಕ್ಕವರೂ ಹಾಗೆಯೇ ಶ್ರೇಯಸ್ಸನ್ನು ಬಯಸಿ ಮುಮುಕ್ಷುವಾಗಿ ಮೋಕ್ಷಕ್ಕಾಗಿ (ತಮ್ಮನ್ನು) ಬಳಸಿದ (ಶಿಷ್ಯನಿಗೆ) ಹೇಳಬೇಕು ಎಂದರ್ಥ.³ ಈ ಗ್ರಂಥ

1. "ಅವಗತವಂತಶ್ಚ" ಎಂಬ ಅ|| ಪಾಠದಲ್ಲಿ ಚಕಾರವು ಹೆಚ್ಚು.
2. ಶಿಷ್ಯನಾಗಿ ಬಂದು ಗುರುತುತ್ವಾಪೆಯನ್ನು ಮಾಡಿದವರಿಗೇ ಹೇಳಬೇಕು ; ಕೇಳದವನಿಗೆ ಅಥವಾ ನ್ಯಾಯವನ್ನು ಮೀರಿ ಕೇಳುವವನಿಗೆ ಹೇಳಬಾರದು. ಗೀತಾ. ಭಾ. ೪-೩೪ ; ೧೮-೬೭.
3. ಅಂಗಿರಸ್ಸು ಹೇಳಿದನು ಎಂದಿರುವುದು ಗುರು ಶಿಷ್ಯರಿಗೆ ಅವತ್ಯವಾಗಿ ಹೇಳಬೇಕು ಎಂದು ತಿಳಿಸುವದಕ್ಕೆ.

ರೂಪವಾದ (ಉಪನಿಷತ್ತನ್ನು) ಅರ್ಚೀರ್ಣವ್ರತನು ಎಂದರೆ ವ್ರತವನ್ನು ಆಚರಿಸದೆ ಇರುವವನೂ ಅಧ್ಯಯನಮಾಡಬಾರದು, ಓದಬಾರದು. ಏಕೆಂದರೆ ವ್ರತವನ್ನು ಆಚರಿಸಿದ ವ್ರತವುಳ್ಳವನಿಗೆ ವಿದ್ಯೆಯು ಸಂಸ್ಕಾರವನ್ನು ಹೊಂದಿ ಫಲವುಳ್ಳದ್ದಾಗುತ್ತದೆ.¹

ಬ್ರಹ್ಮವಿದ್ಯೆಯು (ಇಲ್ಲಿಗೆ) ಮುಗಿಯಿತು. ಅದು ಯಾವ ಬ್ರಹ್ಮಾದಿಗಳಿಂದ ಪರಂಪರೆಯ ಕ್ರಮದಿಂದ ಸಿಕ್ಕಿರುವದೋ ಆ ಪರಮ ಋಷಿಗಳಿಗೆ ನಮಸ್ಕಾರ! ಪರಮವನ್ನು ಎಂದರೆ ಬ್ರಹ್ಮವನ್ನು ಯಾರು (ಯಾವ) ಬ್ರಹ್ಮಾದಿಗಳು ನೇರಾಗಿ ಕಂಡುಕೊಂಡರೋ ಅರಿತುಕೊಂಡರೋ ಅವರು ಪರಮ ಋಷಿಗಳು.² ಅವರಿಗೆ ಮತ್ತು (ಒಂದುಸಲ) ನಮಸ್ಕಾರ! ಎರಡುಸಲ ("ನಮಃ ಪರಮ ಋಷಿಭ್ಯಃ" ಎಂದು) ಹೇಳಿರುವದು ಅತ್ಯಂತ ಆದರವನ್ನು (ಸೂಚಿಸುವದ)ಕ್ಕೆ ಮತ್ತು (ಈ) ಮುಂಡಕವು ಮುಗಿಯಿತೆಂದು (ತಿಳಿಸುವದ) ಕೈ.

॥ ಇತಿ ಮುಂಡಕೋಪನಿಷದ್ಭಾಷ್ಯಂ ಸಂಪೂರ್ಣಮ್ ॥



1. ವೇದಾಧ್ಯಯನವು ಸಂಸ್ಕಾರವುಳ್ಳದ್ದಾಗಿ ಅತ್ಮವಿದ್ಯೆಯೆಂಬ ಫಲವನ್ನು ಕೊಡುತ್ತದೆ; ಅಥವಾ ನಿಧಿವತ್ತಾಗಿ ಅಧ್ಯಯನಮಾಡಿ ವೇದವಾಕ್ಯವಿಚಾರದಿಂದ ಪಡೆದುಕೊಂಡ ವಿದ್ಯೆಯು ಫಲಪರ್ಯಂತವಾಗುತ್ತದೆ ಎಂದರ್ಥ.

2. ಋಷಿ ಎಂಬ ಶಬ್ದಕ್ಕೆ ತತ್ತ್ವವನ್ನು ಅರಿತವರು ಎಂದು ಅರ್ಥ. ಪರಮ ಋಷಿ-ಎಂದರೆ ಪರತತ್ತ್ವವಾದ ಬ್ರಹ್ಮವನ್ನು ಕಂಡುಕೊಂಡವರು ಎಂದರ್ಥ.

ಶಬ್ದಾನುಕ್ರಮಣಿಕೆ

ಇಲ್ಲಿ ಕೊಟ್ಟಿರುವ ಸಂಖ್ಯೆಗಳು ಸಂಸ್ಕೃತಭಾಷ್ಯದ ಭಾಗವನ್ನು ಸೂಚಿಸುವವು.

೧. ಅಕ್ಷರಮ್—

ಪರಮಾತ್ಮ. ೧೬, ೧೭, ೧೯, ೨೦, ೨೧, ೨೨, ೨೫, ೨೬, ೪೮, ೪೯, ೫೧, ೫೯; ೭೪, ೭೫, ೭೬, ೭೭, ೯೦, ೧೨೬; ಅನ್ಯಾಕೃತ, ೫೨, ೫೫, ೧೨೧; ಶಬ್ದ, ೧೨, ೧೭.

೨. ಅಗ್ನಿಹೋತ್ರಮ್—

ಒಂದು ವೈದಿಕಕರ್ಮ, ೧೮, ೨೮, ೨೯, ೩೨, ೩೪, ೬೫, ೯೭, ೧೦೫.

೩. ಅಗ್ರಜಃ—

ದೇವತೆಗಳಿಗಿಂತಲೂ ಮೊದಲು ಹುಟ್ಟಿದ ಹಿರಣ್ಯಗರ್ಭಬ್ರಹ್ಮನು, ೮.

೪. ಅಣ್ಣಮ್—

ವಿರಾಟ್ಪುರುಷನ ಉತ್ಪತ್ತಿಗೆ ಮೊದಲು ಆಗುವ ಬ್ರಹ್ಮಾಂಡ, ೬೦.

೫. ಅಣ್ಣಕೈಮಃ—

ಅಣ್ಣವು ಉತ್ಪತ್ತಿಯಾಗುವ ಕ್ರಮ, ೭೩.

೬. ಅಧಿಕಾರಃ—

ತಕ್ಕ ಯೋಗ್ಯತೆ, ೪, ೪೪.

೭. ಅನ್ಯತಮ್—

ಹುಸಿತೋರಿಕೆ, ೫೦, ೫೭, ೮೮; ಸುಳ್ಳಾದುವುದು, ೬೬, ೯೯, ೧೦೧.

೮. ಅನ್ತರಾತ್ಮಾ—

ಆತ್ಮನಿಗೂ ಶರೀರಕ್ಕೂ ನಡುವೆ ಆತ್ಮನಂತೆ ಕಾಣುತ್ತಿರುವ ಸೂಕ್ಷ್ಮಶರೀರ, ೬೧, ೬೮.

೯. ಅನ್ನಮ್—

ಬತ್ತ, ಜವೆ-ಮುಂತಾದ ಆಹಾರವಸ್ತು ೨೫; ಅನ್ಯಾಕೃತ, ೨೩.

೧೦. ಅಪರಂ ರೂಪಮ್—

ತಪ್ಪುತಿಳಿವಳಿಕೆಯಿಂದ ಆತ್ಮನಲ್ಲಿ ತೋರುವ ಆತ್ಮನ ಕೀಳುರೂಪ, ೧೧೨.

೧೧. ಅಪರಂ ಬ್ರಹ್ಮ, ಕಾರ್ಯ ಲಕ್ಷಣಂ ಬ್ರಹ್ಮ—

ಕಡಿಮೆ ಬ್ರಹ್ಮ. ಸಗುಣಬ್ರಹ್ಮ, ಹಿರಣ್ಯಗರ್ಭ, ೯೪, ೧೨೫.

೧೨. ಅಪರಾ ವಿದ್ಯಾ—

ಕಡಿಮೆಯ ವಿದ್ಯೆ, ವೇದರಾಶಿಯನ್ನು ತಿಳಿದುಕೊಳ್ಳುವುದು, ಕರ್ಮೋಪಾಸನೆಗಳನ್ನು ಮಾಡುವುದು, ೨, ೧೩, ೧೫, ೨೬, ೨೭, ೪೨, ೪೩, ೪೫, ೪೯, ೫೦, ೭೭.

೧೩. ಅಪ್ರವೃತ್ತಫಲಾನಿ—

ಫಲವನ್ನು ಕೊಡುವದಕ್ಕೆ ತೊಡಗಿದಿರುವ ಕರ್ಮಗಳು, ೮೩, ೧೨೦.

೧೪. ಅಬ್ರಹ್ಮಪ್ರತ್ಯಯಃ—

ಬ್ರಹ್ಮವಲ್ಲದ ವಸ್ತುವಿನ ಜ್ಞಾನ, ೮೯

೧೫. ಅಭಿನ್ನಾರ್ಥಮರ್ಯಾದಃ—

ಧರ್ಮಾರ್ಥಮರ್ಯಾದಗಳ ವ್ಯವಸ್ಥೆಯ ಕಟ್ಟನ್ನು ಒಡೆಯದವನು, ೯೭.

೧೬. ಅನ್ವೃತ—

ಕರ್ಮವು ಸವೆಯುವವರೆಗೂ ನಾಶವಾಗದ (ಫಲ) ೨೩; ಕಲ್ಪಾಂತದವರೆಗೂ ಇರುವ ಹಿರಣ್ಯಗರ್ಭ, ೪೨; ಎಂದಿಗೂ ನಾಶವಾಗದ ಬ್ರಹ್ಮ, ೬೯, ೭೪; ೮೧, ೧೧೮; ನೋಕ್ಷ, ೭೭.

೧೭. ಅವರಂ ಕರ್ಮ—

ಕೀಳಾದ, ಉಪಾಸನೆಯಿಲ್ಲದ ಬರಿಯ ಕರ್ಮ, ೩೮.

೧೮. ಅವಿದ್ಯಾ—

ತಪ್ಪು ತಿಳಿವು, ಬ್ರಹ್ಮವನ್ನು ಬೇರೆಯಾಗಿ ತಿಳಿಯುವದು, ೨, ೬, ೧೪, ೧೬, ೩೯, ೪೦, ೪೫, ೫೪, ೭೮, ೮೩, ೮೫, ೧೦೩, ೧೧೭, ೧೧೯, ೧೨೨.

೧೯. ಅವಿದ್ಯಾಕಾಮಕರ್ಮಾಣಿ—

ಬ್ರಹ್ಮವನ್ನು ತಪ್ಪಾಗಿ ತಿಳಿಯುವದು, ವಿಷಯಗಳ ಬಯಕೆ, ಅವುಗಳನ್ನು ಪಡೆದುಕೊಳ್ಳುವದಕ್ಕಾಗಿ ಮಾಡುವ ಕರ್ಮ, ೨೩, ೩೭, ೪೫.

೨೦. ಅವಿದ್ಯಾಕೃತ—

ಅವಿದ್ಯೆಯಿಂದ ಮಾಡಲ್ಪಟ್ಟಿರುವ, ಬ್ರಹ್ಮವಿಷಯಕವಾದ ತಪ್ಪುತಿಳಿವಳಿಕೆಯಿಂದ ಕಾಣಬರುವ (ನಾಮರೂಪಗಳು), ೧೨೧; (ಅಂತಃಕರಣ ಮುಂತಾದ ಉಪಾಧಿಗಳು), ೧೨೦.

೨೧. ಅವಿದ್ಯಾಗ್ರಸ್ಥಿಃ—

ಬಲವಾಗಿರುವ ಅವಿದ್ಯಾವಾಸನೆ, ೭೦.

೨೨. ಅವಿದ್ಯಾದಿಸಂಸಾರಕಾರಣಮ್, ಅವಿದ್ಯಾದಿಸಂಸಾರಬಂಧಃ—

ಅವಿದ್ಯೆ, ಕಾಮ, ಕರ್ಮ-ಎಂಬ ಸಂಸಾರದ ಬಂಧಕ್ಕೆ ಕಾರಣಗಳು, ೬, ೧೧೯.

೨೩. ಅವಿದ್ಯಾದೃಷ್ಟಯಃ—

ತಪ್ಪುತಿಳಿವಳಿಕೆಯ ಬುದ್ಧಿಯಿಂದ ನೋಡುವವರು, ೮೯.

೨೪. ಅವಿದ್ಯಾಸಂಜ್ಞಾನ್—

ಅವಿದ್ಯೆಯಿಂದ ಮರೆಯಾಗಿರುವ ಆತ್ಮನ ಸ್ವರೂಪ, ೧೧೪.

೨೫. ಅವಿದ್ವಾಂಸಃ—

ಅಜ್ಞಾನಿಗಳು, ೧೦೩.

೨೬. ಅನ್ಯಕ್ತಾದಿಸ್ಥಾವರಾಂತಾಃ—

ಅನ್ಯಾಕೃತಾತ್ಮನಲ್ಲಿ ಸೇರುವದರಿಂದ ಹಿಡಿದು ಸ್ಥಾವರಪ್ರಾಣಿಯ ಜನ್ಮವನ್ನು ಪಡೆಯುವವರೆಗಿನ ಲೋಕಗಳು, ೪೫.

೨೭. ಅನ್ಯಯಮ್—

ಸ್ವರೂಪದಿಂದಲಾಗಲಿ, ಧರ್ಮದಿಂದಲಾಗಲಿ, ಸವೆಯದ ಬ್ರಹ್ಮ, ೧೯.

೨೮. ಅನ್ಯಯಾತ್ಮಾ—

ಕಲ್ಪಾಂತದವರೆಗೆ ಸವೆಯದ ಸ್ವಭಾವವುಳ್ಳ ಹಿರಣ್ಯಗರ್ಭ, ೪೨

೨೯. ಅನ್ಯಾಕೃತಮ್—

ನಾಮರೂಪಾತ್ಮಕವಾದ ಜಗತ್ತಿನ ಸೂಕ್ಷ್ಮಸ್ಥಿತಿ, ೨೩, ೫೨, ೫೫; ಈ ಸ್ಥಿತಿಯನ್ನು ಉಪಾಧಿಯಾಗುಳ್ಳ ಬ್ರಹ್ಮ, ೫೬.

೩೦. ಆಕಾಶಮ್—

ಜಗತ್ತಿನ ಸೂಕ್ಷ್ಮಸ್ಥಿತಿ; ಅನ್ಯಾಕೃತ, ೫೫; ಪಂಚಭೂತಗಳಲ್ಲಿ ಮೊದಲು ಹುಟ್ಟಿದ್ದು, ೫೮.

೩೧. ಆಚಾರ್ಯಃ—

ತತ್ವವನ್ನು ಹೇಳಬಲ್ಲ ಗುರು, ೧೦, ೪೭, ೪೮, ೭೮.

೩೨. ಅತ್ಮಜ್ಞಾನಮ್—

ಪರಮಾತ್ಮನನ್ನು ಇದ್ದಂತೆ ಅರಿತುಕೊಳ್ಳುವದು, ೪೧, ೪೭, ೭೭, ೧೦೮.

೩೩. ಆತ್ಮನಿಷ್ಠಾ—

ಪರಮಾತ್ಮನ ಜ್ಞಾನದಿಂದ ಆವನಲ್ಲಿಯೇ ನೆಲೆನಿಲ್ಲುವುದು, ೧೧೬.

೩೪. ಆತ್ಮಪ್ರತ್ಯಯಾನುಸಾರಿಣಿ:-

ಒಳಗಿನ ಆತ್ಮನನ್ನೇ, ನಾನು ಎಂಬ ಅರಿವಿನ ಬಲದಿಂದ ಕಾಣುತ್ತಿರುವವರು, ೮೫.

೩೫. ಆತ್ಮಯಾಜಿನಿ:-

ಅಂತಃಕರಣವು ಸಂಸ್ಕೃತವಾಗಲೆಂದೆ ನಿಷ್ಠಾಮುಕರ್ಮವನ್ನು ಮಾಡುವವರು, ೬೭.

೩೬. ಆತ್ಮಲಾಭಿ:-

ಅವಿದ್ಯೆಯಿಂದ ಕಳೆದುಕೊಂಡಂತೆ ಆಗಿರುವ ಆತ್ಮಸ್ವರೂಪವನ್ನು ಜ್ಞಾನದಿಂದ ಪಡೆದುಕೊಳ್ಳುವುದು, ೧೧೩, ೧೧೪.

೩೭. ಆತ್ಮವಿದಿ:-

ಪರಮಾತ್ಮನನ್ನು ಇದ್ದಂತೆ ಅರಿತಿರುವವರು, ೧೧೧.

೩೮. ಆತ್ಮಾ—

ಪರಮಾತ್ಮ, ನಮ್ಮ ನಿಜವಾದ ಸ್ವರೂಪ, ೭೮, ೮೧, ೯೫, ೯೬, ೧೦೩, ೧೦೭, ೧೧೪, ೧೧೬, ೧೧೭; ಉಪಾಧಿಯಿಂದ ಜೀವನಾಗಿ ತೋರುತ್ತಿರುವ ಆತ್ಮ, ೭೬.

೩೯. ಆಪೇಕ್ಷಿಕಂ ಸತ್ಯಮ್—

ಮತ್ತೊಂದಕ್ಕೆ ಹೋಲಿಸಿದರೆ ಸತ್ಯವಾಗಿರುವುದು, ೫೦.

೪೦. ಆಸ್ಯಮ್—

ಹೊಸದಾಗಿ ಪಡೆದುಕೊಳ್ಳತಕ್ಕದ್ದು, ಕರ್ಮದ ಕಾರ್ಯವಾಗಿರುವ ನಾಲ್ಕು ಬಗೆಗಳಲ್ಲಿ ಒಂದು, ೪೬.

೪೧. ಇಷ್ಟಾಪೂರ್ತಮ್—

ಶ್ರೌತಸ್ಮಾರ್ತಕರ್ಮಗಳು, ೪೧.

೪೨. ಉತ್ತರಾಯಣಮ್—

ಉಪಾಸಕರು ದೇವಲೋಕಕ್ಕೆ ಹೋಗುವ ಮಾರ್ಗ, ೪೨.

೪೩. ಉತ್ಪಾದ್ಯಮ್—

ಹೊಸದಾಗಿ ಉಂಟುಮಾಡತಕ್ಕದ್ದು, ನಾಲ್ಕು ಬಗೆಯ ಕರ್ಮದ ಕಾರ್ಯಗಳಲ್ಲಿ ಒಂದು, ೪೬.

೪೪. ಉಪನಿಷತ್—

ಬ್ರಹ್ಮವಿದ್ಯೆ, ೬; ಈ ವಿದ್ಯೆಯನ್ನು ತಿಳಿಸುವ ಗ್ರಂಥ, ೧, ೬, ೧೭.

೪೫. ಉಪಸಂಹೃತಕರಣಿ:-

ಇಂದ್ರಿಯಗಳನ್ನು ಒಳಕ್ಕೆಳೆದುಕೊಂಡ ಮುಮುಕ್ಷು, ೧೦೫.

೪೬. ಉಪಸದನನಿಧಿ:-

ಗುರುವಿನ ಬಳಿಗೆ ಪೂಜ್ಯಬುದ್ಧಿಯಿಂದ ವಿದ್ಯೆಗಾಗಿ ಬರುವ ಕ್ರಮವನ್ನು ತಿಳಿಸುವ ವೇದವಚನ, ೧೦.

೪೭. ಉಪರತದರ್ಪಾದಿ ದೋಷಃ-

ಹೆಮ್ಮೆಯೇ ಮುಂತಾದ ದೋಷಗಳನ್ನು ಬಿಟ್ಟುಳಿದ ಶಿಷ್ಯ, ೪೮.

೪೮. ಉಪಾಧಿದ್ವಯಮ್—

ಆತ್ಮನಲ್ಲಿ ಶಪ್ತುತಿಳಿವಳಿಕೆಯಿಂದ ಕಲ್ಪಿತವಾಗಿರುವ ಪ್ರಾಣ, ಮನಸ್ಸು-ಎಂಬ ಎರಡು ಉಪಾಧಿಗಳು, ೭೪.

೪೯. ಉಪಾಧಿಭೇದದ್ವಷ್ಟಯಃ—

ಉಪಾಧಿಗಳಿಂದಾಗಿರುವ ಭೇದವನ್ನೇ ಕಾಣುವ ಅಜ್ಞರು, ೫೪.

೫೦. ಋಷಯಃ—

ಕರ್ಮವನ್ನು ಕಂಡುಹಿಡಿದವರು, ೨೮; ಉಪಾಸನೆಯ ಸಾಕ್ಷಾತ್ಕಾರವುಳ್ಳವರು, ೧೦೧; ತತ್ತ್ವಜ್ಞಾನಿಗಳು, ೧೧೭, ೧೨೬.

೫೦. ಕರ್ಮ—

ಶಾಸ್ತ್ರದಲ್ಲಿ ವಿಹಿತನಾಗಿರುವ ಅಗ್ನಿ ಹೋತ್ರವೇ ಮುಂತಾದದ್ದು, ೪, ೨೩, ೨೮, ೩೧, ೩೨, ೩೪, ೩೭, ೩೮, ೪೦, ೪೧, ೪೨, ೪೫, ೪೬, ೪೭, ೫೦, ೬೬, ೬೭, ೭೦, ೭೮, ೮೦, ೮೩, ೯೨, ೯೭, ೧೨೦.

೫೧. ಕರ್ಮಕಾರ್ಯಮ್—

ಕರ್ಮದಿಂದಾಗುವ ಫಲವು; ಉತ್ಪಾದ್ಯ, ಆಪ್ಯ, ಸಂಸ್ಕಾರ್ಯ, ವಿಕಾರ್ಯ-ಎಂಬ ನಾಲ್ಕರಲ್ಲಿ ಒಂದು, ೪೬.

೫೨. ಸರ್ವೇಂದ್ರಿಯಾಣಿ—

ವಾಕ್ಯ, ಪಾಣಿ, ಪಾದ, ಪಾಯು, ಉಪಸ್ಥ-ಎಂಬ ಕರ್ಮದಲ್ಲಿ ತೊಡಗಿಸುವ ಇಂದ್ರಿಯಗಳು, ೧೯, ೫೪.

೫೪. ಕಲಾಃ—

ದೇಹಕ್ಕೆ ಕಾರಣವಾಗಿರುವ ಪ್ರಾಣವೇ ಮುಂತಾದ ಹದಿನಾರು, ೧೨೦.

೫೫. ಕಾರಕೋಪಸಂಹಾರಃ—

ಕ್ರಿಯೆಯ ಸಾಧನಗಳನ್ನು ಕೂಡಿಹಾಕಿಕೊಳ್ಳುವದು, ೧೮.

೫೬. ಕಾರ್ಯಲಕ್ಷಣಂ ಬ್ರಹ್ಮ—

ಅನ್ಯಾತ್ಮತಾತ್ಮನಿಂದ ಉಂಟಾಗಿರುವ ಹಿರಣ್ಯಗರ್ಭ, ೨೫.

೫೭. ಕಾರ್ಯಕಾರಣಬೀಜಮ್—

ಕಾರಣರೂಪವಾಗಿಯೂ ಕಾರ್ಯರೂಪವಾಗಿಯೂ ತೋರುತ್ತಿರುವ ಅಕಾಶಾದಿಗಳಿಗೂ ಕಾರಣವಾಗಿರುವ ಅನ್ಯಾತ್ಮತ, ೫೫.

೫೮. ಕೊಟಿಸ್ಥಮ್—

ಯಾವ ವಿಕಾರವೂ ಇಲ್ಲದ ಬ್ರಹ್ಮ, ೪೬.

೫೯. ಕೃತಾತ್ಮಾ—

ವಿದ್ಯೆಯಿಂದ ನಿಜವಾದ ಆತ್ಮರೂಪವನ್ನು ಪಡೆದುಕೊಂಡವನು, ೧೧೨, ೧೧೭.

೬೦. ಕ್ರಿಯಾಕಾರಕಫಲಭೇದಭಿನ್ನಮ್—

ಕೆಲಸ, ಅದರ ಸಾಮಗ್ರಿ, ಅದರ ಫಲ-ಎಂದು ಬೇರೆ ಬೇರೆಯಾಗಿ ತೋರುವ (ದ್ವೈತ), ೪೩.

೬೧. ಕ್ರಿಯಾಶಕ್ತಿಃ—

ಬ್ರಹ್ಮದಲ್ಲಿರುವ ಕ್ರಿಯೆಗಳನ್ನುಂಟು ಮಾಡುವ ಶಕ್ತಿ, ೨೩, ೨೪.

೬೨. ಕ್ಲೇಶಾಃ—

ಅವಿದ್ಯೆ, ಆಸ್ಮಿತೆ, ರಾಗ, ದ್ವೇಷ, ಅಭಿನವೇಶ-ಎಂಬವು, ೧೨೨.

೬೩. ಗುರುಃ—

ತತ್ತ್ವವನ್ನು ಹೇಳಬಲ್ಲ ಆಚಾರ್ಯ, ೨, ೪೭.

೬೪. ಗುರ್ವಭಿಗಮನಮ್—

ತತ್ತ್ವೋಪದೇಶಕ್ಕಾಗಿ ಗುರುವಿನ ಬಳಿಗೆ ಪೂಜ್ಯಬುದ್ಧಿಯಿಂದ ಹೋಗುವದು, ೧೭, ೪೮.

೬೫. ಗುಹಾ—

ಹೃದಯ, ಅಂತಃಕರಣ, ೬೭, ೭೦, ೭೨, ೧೦೩.

೬೬. ಗುಹಾಗ್ರಂಥಯಃ—

ಹೃದಯಗ್ರಂಥಿ, ಅವಿದ್ಯಾಗ್ರಂಥಿ-ಎಂದು ಕರೆಯಿಸಿಕೊಳ್ಳುವ ಅವಿದ್ಯಾಕೃತನಾದ ಕಾಮಗಳು, ೧೨೩.

೬೭. ಘಟಾಕಾಶಃ—

ಗಡಿಗೆಯಲ್ಲಿ ಕಟ್ಟುವಡೆದಿರುವಂತೆ ತೋರುವ ಆಕಾಶ, ಉಪಾಧಿಪರಿಚ್ಛಿನ್ನಾತ್ಮನಿಗೆ ಉಪಮಾನ, ೧೧೭, ೧೧೮, ೧೨೦.

೬೮. ಜಗದಾತ್ಮಾ—

ಜಗತ್ತಿಗೆ ಅತ್ಮನಾಗಿರುವ ಹಿರಣ್ಯಗರ್ಭ, ೨೩.

೬೯. ಜ್ಞಾನಮ್—

ಉಪಾಸನೆ, ೩೭, ೩೮, ೪೨, ೯೭; ಅತ್ಮನ ತಿಳಿವಳಿಕೆ, ೨೩, ೪೧, ೪೭, ೮೩, ೯೭, ೧೦೭, ೧೧೬.

೭೦. ಜ್ಞಾನಶಕ್ತಿ—

ಬ್ರಹ್ಮದಲ್ಲಿರುವ ಎಲ್ಲವನ್ನೂ ಆರಿಯುವ ಶಕ್ತಿ, ೨೩, ೫೪.

೭೧. ತಪಃ—

ಕೃಚ್ಛ್ರ, ಚಾಂದ್ರಾಯಣ-ಮುಂತಾದ ದೇಹಾಯಾಸರೂಪವಾದ ತಪಸ್ಸು, ೨೫, ೧೦೫; ಅಶ್ರಮಕರ್ಮ, ೪೨, ಇಂದ್ರಿಯಗಳನ್ನೂ ಮನಸ್ಸನ್ನೂ ಏಕಾಗ್ರವಾಗಿ ಸುವದು, ೯೯; ಜ್ಞಾನ, ೨೩, ೨೫, ೧೧೬.

೭೨. ತ್ರೈಲೋಕ್ಯದೇಹೋಪಾಧಿಃ—

ಮೂರು ಲೋಕಗಳನ್ನೂ ತನ್ನ ದೇಹವಾಗಿ ಮಾಡಿಕೊಂಡಿರುವ ವಿರಾಟ್ ಪುರುಷ, ೬೧.

೭೩. ದಕ್ಷಿಣಾಯನೋತ್ತರಾಯಣಮಾರ್ಗ, ದಕ್ಷಿಣೋತ್ತರಮಾರ್ಗ—

ಕರ್ಮಗಳು ಪಿತೃಲೋಕಕ್ಕೂ ಉಪಾಸಕರು ದೇವಲೋಕಕ್ಕೂ ಸತ್ತ ಬಳಿಕ ಹೋಗುವ ಮಾರ್ಗಗಳು, ೪೫, ೬೫.

೭೪. ದೃಷ್ಟಾದೃಷ್ಟೇಷ್ಟವಿಷಯಾಃ—

ಈ ಲೋಕದಲ್ಲಿಯೂ ಪರಲೋಕದಲ್ಲಿಯೂ ಬೇಕಾಗುವ ವಿಷಯಗಳು, ೧೧೨.

೭೫. ದೇವಯಾನಃ—

ದೇವಲೋಕಕ್ಕೆ ಹೋಗುವ ಮಾರ್ಗ, ಉತ್ತರಾಯಣ, ೧೧೦.

೭೬. ದೇಹಾತ್ಮಭಾವಃ—

ದೇಹವೇ ತಾನೆಂಬ ಆರಿವು, ೯೨.

೭೭. ದೇಹಾದ್ಯುಪಾಧಿಭೇದಾಃ—

ದೇಹ, ಪ್ರಾಣ, ಮನಸ್ಸು-ಮುಂತಾದ ಅತ್ಮನ ಉಪಾಧಿಗಳು, ೫೪.

೭೮. ಧರ್ಮಜ್ಞಾನವೈರಾಗ್ಯೈಶ್ವರ್ಯಾಣಿ—

ಹಿರಣ್ಯಗರ್ಭನಲ್ಲಿರುವ ಮಿಗಿಲಲ್ಲದ ಧರ್ಮಾದಿಗಳು, ೭.

೭೯. ನಾಮರೂಪಬೀಜಭೂತಮ್—

ನಾಮರೂಪಗಳ ಕಾರಣವಾದ ಸೂಕ್ಷ್ಮಸ್ಥಿತಿ, ಆವ್ಯಾಕೃತ, ೫೨, ೫೫

೮೦. ನಾಮರೂಪಬೀಜೋಪಲಕ್ಷಿತ-

ಆವ್ಯಾಕೃತದಿಂದ ಗುರುತಿಸಿ ತಿಳಿಯಬೇಕಾಗಿರುವ ಕಾರಣಬ್ರಹ್ಮ, ೫೨, ೫೭.

೮೧. ನಾಮರೂಪಕೃತದೇಹೋಪಾಧಿಃ—

ನಾಮರೂಪಗಳಿಂದಾಗಿರುವ ದೇಹವೆಂಬ ಉಪಾಧಿ, ೫೧.

೮೨. ನಾಮರೂಪೇ—

ಶ್ರೋತ್ರ, ಚಕ್ಷುಸ್ಸು-ಇವುಗಳಿಗೆ ಗೋಚರವಾಗುವ ಶಬ್ದ, ರೂಪ-ಇವು, ೧೯, ೨೫, ೧೨೧.

೮೩. ನಿತ್ಯಸಾಕ್ಷಿತ್ವಮ್—

ಯಾವಾಗಲೂ ಒಂದೇ ರೂಪದಲ್ಲಿದ್ದು ಕ್ಷಣವೂ ಎಲ್ಲವನ್ನೂ ನೋಡುತ್ತಿರುವದು, ೯೧.

೮೪. ನಿರುಪಾಧಿಕಃ—

ಯಾವ ಉಪಾಧಿಯ ಹಂಗೂ ಇಲ್ಲದ ಶುದ್ಧಾತ್ಮ, ೫೫.

೮೫. ನಿರ್ವಿಶೇಷಃ—

ಯಾವ ವಿಶೇಷಗಳೂ ಇಲ್ಲದ ಅತ್ಮ, ೫೯.

೮೬. ನಿಷ್ಕಲಮ್—

ಅವಯವಗಳಿಲ್ಲದ ಬ್ರಹ್ಮ, ೮೫, ೧೦೫.

೮೭. ಪಿಂಜಾಗ್ನಿಯಃ—

ದ್ಯುಲೋಕ, ಪರ್ಜನ್ಯ, ಪೃಥಿವಿ, ಪುರುಷ, ಸ್ತ್ರೀ-ಎಂದು ಛಾಂದೋಗ್ಯದಲ್ಲಿ ಉಪಾಸನೆಗೆ ಹೇಳಿರುವ ಐದು ಕಲ್ಪಿತಾಗ್ನಿಗಳು, ೬೨.

೮೮. ಪಿಂಜ್ವೇಂದ್ರಿಯಾಣಿ—

ಚಕ್ಷುಸ್ಸು, ಶ್ರೋತ್ರ-ಮುಂತಾದ ಐದು ಜ್ಞಾನೇಂದ್ರಿಯಗಳು, ೧೯.

೮೯. ಪರಃ ಪುರುಷಃ—

ಹೆಚ್ಚಿನ ಪುರುಷ, ಪರಮಾತ್ಮ. ೧೨೧.

೯೦. ಪರಃ ಪುರುಷಾರ್ಥಃ, ಪರಮು ಪುರುಷಾರ್ಥಃ—

ಜನರು ಬಯಸುವ ಹೆಚ್ಚಿನ ಫಲ ಮೋಕ್ಷ, ೧, ೧೦೪.

೯೧. ಪರಪ್ರಾಪ್ತಿಃ—

ಹೆಚ್ಚಿನ ಬ್ರಹ್ಮವನ್ನು ಪಡೆಯುವುದು, ಮೋಕ್ಷ, ೧, ೧೧೪.

೯೨. ಪರಮಂ ಸಾಮ್ಯಮ್

ಬ್ರಹ್ಮವೇ ತಾನಾಗುವ ಆದ್ವೈತಪ್ರಾಪ್ತಿ, ೯೪.

೯೩. ಪರಮಾತ್ಮವಿದ್ಯಾ, ಪರಮಾತ್ಮ ಜ್ಞಾನಮ್—

ಪರಮಾತ್ಮನನ್ನು ಇದ್ದಂತೆ ಅರಿತುಕೊಳ್ಳುವುದು, ಬ್ರಹ್ಮವಿದ್ಯೆ, ೮, ೧೩, ೮೨

೯೪. ಪರಮಾರ್ಥಕತ್ವಮ್—

ನಿಜವಾಗಿರುವ ತತ್ವವು, ಬ್ರಹ್ಮ ಸ್ವರೂಪ, ೧೦೧, ೧೦೨.

೯೫. ಪರಮಾತ್ಮಾ, ಪರ ಆತ್ಮಾ—

ನಮ್ಮಿಲ್ಲರ ಆತ್ಮ, ಬ್ರಹ್ಮ, ೧೧೪, ೧೧೮.

೯೬. ಪರಮಾರ್ಥದರ್ಶಿನಃ—

ಪರಮಾರ್ಥವನ್ನೇ ಕಾಣುವವರು, ೧೩.

೯೭. ಪರಮಾರ್ಥವಸ್ತು, ಪರಮಾರ್ಥಃ—

ನಿಜವಾಗಿರುವ ವಸ್ತು, ಬ್ರಹ್ಮ, ೪೮, ೯೦.

೯೮. ಪರಮಾರ್ಥಸತ್, ಪರಮಾರ್ಥಸತ್ಯಮ್—

ನಿಜವಾಗಿಯೂ ಇರುವುದು, ವ್ಯವಹಾರದಲ್ಲಿ ಸತ್ಯವೆಂದು ಹೇಳಿಸಿಕೊಳ್ಳುವುದು ಮಾತ್ರವಲ್ಲ, ೫೦, ೮೯.

೯೯. ಪರಮಂ ಬ್ರಹ್ಮ, ಪರಬ್ರಹ್ಮ—

ಶುದ್ಧವಾದ, ಎಲ್ಲಕ್ಕೂ ಹೆಚ್ಚಿನ ಬ್ರಹ್ಮ, ೬, ೧೨೫, ೧೨೯.

೧೦೦. ಪರಾವರಂ—

ಒಬ್ಬರಿಂದೊಬ್ಬರಿಗೆ ಪರಂಪರೆಯಾಗಿ ಬಂದಿರುವ ವಿದ್ಯೆ, ಅಥವಾ ಪರಬ್ರಹ್ಮ, ಅಪರಬ್ರಹ್ಮ-ಎರಡೂ ಬ್ರಹ್ಮಗಳ ವಿಷಯದ ವಿದ್ಯೆ; ಕಾರ್ಯಕಾರಣರೂಪವಾಗಿ ತೋರುವ ಬ್ರಹ್ಮ, ೮೩.

೧೦೧. ಪರಾವಿದ್ಯಾ—

ಎಲ್ಲಕ್ಕೂ ಹೆಚ್ಚಿನ ಬ್ರಹ್ಮವನ್ನು ಅರಿಯುವ ವಿದ್ಯೆ, ೧೩, ೧೬, ೧೭, ೧೮, ೧೯, ೨೬, ೨೭, ೫೦, ೫೯, ೯೦.

೧೦೨. ಪರಾನ್ತಕಾಲಃ—

ತೀರ ಕೊನೆಯ ಕಾಲ, ಜ್ಞಾನಿಗಳು ದೇಹವನ್ನು ಬಿಟ್ಟು ವಿದೇಹಮುಕ್ತರಾಗುವ ಕಾಲ, ೧೧೮.

೧೦೩. ಪುರುಷಃ—

ಪೂರ್ಣನಾದ, ಪುರದಲ್ಲಿ ಎಂದರೆ ಹೃದಯದಲ್ಲಿ ತಿಳಿಯಬರುವ ಪರಮಾತ್ಮ, ೪೭, ೪೮, ೫೩, ೬೦, ೬೨, ೬೩, ೬೫, ೬೬, ೬೭, ೧೨೧, ೧೨೬; ಜೀವ, ೯೨; ಮನುಷ್ಯ, ೨೧, ೧೧೦.

೧೦೪. ಪುರುಷಾರ್ಥಃ—

ಜನರು ಬಯಸುವ ಹೆಚ್ಚಿನ ಪ್ರಯೋಜನ, ಮುಕ್ತಿ, ೧, ೪೧, ೬೬, ೧೦೧.

೧೦೫. ಪೂರ್ವಪಕ್ಷಃ—

ತಟ್ಟಿನೆ ನೋಡಿದರೆ ಮೊದಲು ತೋರುವ ತಪ್ಪು ಪಕ್ಷ, ೧೪.

೧೦೬. ಪ್ರತಿದೇವತಾಃ—

ಅದಿತ್ಯಾದಿದೇವತೆಗಳು ; ಮುಕ್ತಿಯಾಗುವಾಗ ಕರಣಗಳಲ್ಲಿದ್ದ ದೇವತೆಗಳು. ಈ ದೇವತೆಗಳಲ್ಲಿ ಸೇರಿ ಹೋಗುವರು, ೧೨೦.

೧೦೭. ಪ್ರತ್ಯಕ್ಷಸ್ವರೂಪಮ್

ನಮ್ಮ ಒಳಗಿನ ಸ್ವರೂಪ, ಅತ್ಮ, ೭೭.

೧೦೮. ಪ್ರತ್ಯಕ್ಷಾನುಮಾನೋಪಮಾನಾಗಮಾಃ—

ವಿಷಯದ ತತ್ತ್ವವನ್ನು ನಿರ್ಧರಿಸುವ ನಾಲ್ಕು ಪ್ರಮಾಣಗಳು, ೪೫.

೧೦೯. ಪ್ರಥಮಃ, ಪ್ರಥಮಜಃ—

ದೇವತೆಗಳೆಲ್ಲರಿಗಿಂತಲೂ ಮೊದಲು ಹುಟ್ಟಿದ ಮಿಗಿಲಿಲ್ಲದ ಉತ್ತಮ ಗುಣಗಳುಳ್ಳ ಹಿರಣ್ಯಗರ್ಭನು, ೭, ೪೨, ೬೦.

೧೧೦. ಪ್ರಥಮಶರೀರೀ—

ಮೊದಲು ಶರೀರಿಯಾಗಿ ಹಿರಣ್ಯಗರ್ಭನಿಂದ ಹುಟ್ಟಿದ ವಿರಾಟ್ಟುರುಪ, ೬೧.

೧೧೧. ಪ್ರದೀಪನಿರ್ವಾಣಮ್—

ದೀಪವು ಅರಿ ಅವ್ಯಕ್ತವಾಗುವದು, ಮುಕ್ತರು ಪರಮಾತ್ಮನಲ್ಲಿ ಸೇರುವದಕ್ಕೆ ದೃಷ್ಟಾಂತ, ೧೧೮.

೧೧೨. ಪ್ರಯೋಜನಮ್—

ವಿದ್ಯೆಗೆ ಫಲ, ಗ್ರಂಥಕ್ಕೆ ಇರಬೇಕಾದ ನಾಲ್ಕು ಅನುಬಂಧಗಳಲ್ಲಿ ಒಂದು, ೨, ೩, ೬.

೧೧೩. ಪ್ರವೃತ್ತಫಲಾನಿ—

ಫಲವನ್ನು ಕೊಟ್ಟುಬಿಟ್ಟಿರುವ, ಪ್ರಾರಬ್ಧ ಕರ್ಮಗಳು, ೧೨೦.

೧೧೪. ಪ್ರಾಣಃ—

ಕ್ರಿಯಾಶಕ್ತಿಪ್ರಧಾನನಾದ ವಾಯು, ಹಿರಣ್ಯಗರ್ಭ, ೨೩, ೫೪, ೫೭, ೬೦; ಮುಖ್ಯಪ್ರಾಣ, ೮೧, ೧೨೦.

೧೧೫. ಪ್ರಾಣಾಃ—

ಇಂದ್ರಿಯಗಳು, ೬೭, ೭೭, ೧೦೭.

೧೧೬. ಬಾಹ್ಯಾರ್ಥಪ್ರತ್ಯಯಾನುಸಾರಿಣಃ—

ಹೊರಗಿನ ವಿಷಯವನ್ನೇ ಕಾಣುವ ಅರಿವಿನ ಅಜ್ಞರು, ೮೫.

೧೧೭. ಬುದ್ಧಿಪ್ರತ್ಯಯಸಾಕ್ಷೀ,

ಬೌದ್ಧಪ್ರತ್ಯಯಸಾಕ್ಷೀ—

ಅಂತಃಕರಣದಲ್ಲಿ ಆಗುವ ಅರಿವುಗಳಿಗೆ ಸಾಕ್ಷಿ, ೭೬, ೭೮.

೧೧೮. ಬುದ್ಧೀಂದ್ರಿಯಾಣಿ—

ಅರಿಯುವ ಇಂದ್ರಿಯಗಳು, ಚಕ್ಷುರಾದಿಗಳು, ೧೯, ೫೪.

೧೧೯. ಬ್ರಹ್ಮ—

ಎಲ್ಲಕ್ಕೂ ದೊಡ್ಡದು, ಪರಮಾತ್ಮ, ೬, ೮, ೨೭, ೪೭, ೭೨, ೭೩, ೭೪, ೭೬, ೮೦, ೮೭, ೧೦೩, ೧೧೦, ೧೧೬, ೧೧೮, ೧೧೯.

೧೨೦. ಬ್ರಹ್ಮನಿಷ್ಠಃ—

ಉಪಾಸನೆಯಿಂದ ಅಥವಾ ಜ್ಞಾನನಿಂದ ಬ್ರಹ್ಮದಲ್ಲಿಯೇ ನೆಲೆನಿಂತವನು, ೪೭, ೧೨೫.

೧೨೧. ಬ್ರಹ್ಮಪುರಮ್—

ಬ್ರಹ್ಮವನ್ನು ಅರಿತುಕೊಳ್ಳಬಹುದಾದ ಸ್ಥಾನ, ಹೃದಯ, ೮೦.

೧೨೨. ಬ್ರಹ್ಮಲೋಕಃ—

ಕರ್ಮಕ್ಕೆ ಸಿಕ್ಕುವ ಹೆಚ್ಚಿನ ಲೋಕ,
ಸ್ವರ್ಗ, ೩೬; ಬ್ರಹ್ಮ, ೧೧೮.

೧೨೩. ಬ್ರಹ್ಮವಿದಃ—

ವೇದಾರ್ಥವನ್ನು ಬಲ್ಲವರು, ೧೩;
ಬ್ರಹ್ಮವನ್ನು ಅರಿತಿರುವವರು, ೪೮,
೯೭; ೧೧೭, ೧೨೨, ೧೨೩.

೧೨೪. ಬ್ರಹ್ಮವಿದ್ಯಾ—

ಪರಮಾತ್ಮನನ್ನು ಅರಿತುಕೊಳ್ಳುವದು,
೨, ೪, ೫, ೬, ೮, ೯, ೧೭, ೪೫,
೪೮, ೪೯, ೭೮, ೯೭, ೧೨೪, ೧೨೫,
೧೨೬.

೧೨೫. ಬ್ರಹ್ಮಾ—

ಬ್ರಹ್ಮವಿದ್ಯಾಸಂಪ್ರದಾಯಕರ್ತೃವಾದ
ಹಿರಣ್ಯಗರ್ಭನು, ೭, ೮.

೧೨೬. ಬ್ರಹ್ಮಾತ್ಮೈಕತ್ವದರ್ಶನಮ್ -

ಬ್ರಹ್ಮವೂ ಆತ್ಮನೂ ಒಂದೇ ವಸ್ತುವೆಂದು
ಕಂಡುಕೊಳ್ಳುವದು, ೫.

**೧೨೭. ಬ್ರಹ್ಮಾದಿಸ್ತನ್ವುಪರ್ಯನ್ತಾನಿ
ಭೂತಾನಿ, ಬ್ರಹ್ಮಾದಿಸ್ಥಾನ
ರಾನ್ತಾಃ ಪ್ರಾಣಿನಃ—**

ಹಿರಣ್ಯಗರ್ಭನಿಂದ ಹಿಡಿದು ಸ್ಥಾವರ
ಪ್ರಾಣಿಗಳವರೆಗಿನ ಜೀವರುಗಳು,
೧೯, ೯೫.

೧೨೮. ಭಾವನಿಕಾರಾಃ—

ಪದಾರ್ಥಗಳಿಗೆ ಆಗುವ ಹುಟ್ಟು,
ಇರುವು, ಮಾರ್ಪಾಡು ಮುಂತಾದ
ಆರು ವಿಕಾರಗಳು, ೫೩.

೧೨೯. ಭಾವಾಃ—

ಜೀವರುಗಳು, ೫೧.

೧೩೦. ಭೂತಯೋನಿಃ—

ಭೂತಗಳಿಗೆಲ್ಲ ಕಾರಣವಾದ ಬ್ರಹ್ಮ,
೧೯, ೨೦, ೨೩.

೧೩೧. ಮನಃ—

ಸಮಷ್ಟಿಯ ಜ್ಞಾನಶಕ್ತಿ, ಅಂತಃಕರಣ,
೨೩, ೫೭.

೧೩೨. ಮನೋಮಯಃ—

ಮನೋವೃತ್ತಿಗಳಿಂದ ತಿಳಿಯಬರುವ
ಆತ್ಮ, ೮೧.

**೧೩೩. ಮಾಯಾಮುರೀಚ್ಯುದಕಗನ್ತ
ವನಗರಾಕಾರ (?) ಸ್ಪಷ್ಟ
ಜಲಬುದ್ಧುದಫೇನಸಮಾಃ—**

ಮಾಯೆ, ಬಿಸಿಲುಕುದುರೆಯ ನೀರು,
ಗಂಧವನಗರ, ಕನಸು, ನೀರು
ಗುಳ್ಳೆ, ನೋರೆ-ಇವುಗಳಂತೆ ಅಸತ್ಯ,
ಅನಿತ್ಯ, ಅಶುಚಿಯಾಗಿರುವ ಲೋಕ
ಗಳು, ೪೫.

೧೩೪. ಮಾಯಾತ್ಮಾ—

ಹುಸಿಕೋರಿಕೆಯ ಆತ್ಮ, ಜೀವ, ೯೨.

೧೩೫. ಮೋಕ್ಷಃ—

ಸಂಸಾರದಿಂದ ಬಿಡುಗಡೆ, ೨೭, ೪೩,
೭೭, ೭೮.

೧೩೬. ಯೋಗಃ—

ಜ್ಞಾನಪ್ರಾಪ್ತಿಗೆ ಉಪಾಯ, ಧ್ಯಾನ,
ಅಹಿಂಸೆ, ಸತ್ಯ-ಮುಂತಾದ ಸಾಧನ,
೯೨.

೧೩೭. ಯೋಗಿನಃ—

ಇಂದ್ರಿಯಪ್ರಧಾನರಲ್ಲದೆ ಅಂತರ್ಮುಖ
ರಾದವರು, ೧೦೩.

೧೩೮. ಲಿಜ್ಜಮ್—

ವಚನವು ನೇರಾಗಿ ಹೇಳದೆ ಇದ್ದರೂ
ಅರ್ಥವಶದಿಂದ ಅಭಿಪ್ರಾಯವನ್ನು
ತಿಳಿಸುವ ಗುರುತು, ೫; ಸೂಕ್ಷ್ಮ
ಶರೀರ, ೬೮; ಸಂನ್ಯಾಸ, ೧೧೬.

೧೩೯. ಲಿಜ್ಜೋಪಾಧಿಃ—

ಲಿಂಗ (ಸೂಕ್ಷ್ಮ) ಶರೀರವೆಂಬ ಉಪಾಧಿಯುಳ್ಳ ಜೀವನು, ೯೧.

೧೪೦. ಲೋಕಃ—

ಭೋಗಸ್ಥಾನ, ೩೨, ೩೬, ೪೨, ೬೧, ೬೫, ೭೪, ೧೦೮; ಇಂದ್ರಿಯಸ್ಥಾನ, ೬೭; ಕರ್ಮಫಲ, ೨೮, ೪೦, ೪೧, ೪೫, ೬೫; ಬ್ರಹ್ಮ, ೧೧೮.

೧೪೧. ಲೌಕಿಕವಿಜ್ಞಾನಮ್—

ಸಾಮಾನ್ಯರ ತಿಳಿವಳಿಕೆ, ಇಂದ್ರಿಯಗಳಿಂದಾಗುವ ಅರಿವು, ೭೩.

೧೪೨. ವಿಜ್ಞಾನಮ್—

ಬ್ರಹ್ಮವನ್ನು ಶಾಸ್ತ್ರಾಚಾರ್ಯರ ಉಪದೇಶದಿಂದ ಇಂಥದ್ದೆಂದು ಗೊತ್ತಾಗಿ ಅರಿತುಕೊಳ್ಳುವುದು, ೪೭, ೭೦, ೮೧, ೮೩, ೯೫, ೧೧೨, ೧೧೮.

೧೪೩. ವಿಜ್ಞಾನಮಯಃ—

ಬುದ್ಧಿವಿಜ್ಞಾನವೆಂಬ ಉಪಾಧಿಯುಳ್ಳ ಜೀವ, ೧೨೦.

೧೪೪. ವಿದ್ಯಾ—

ಆತ್ಮಜ್ಞಾನ, ೧, ೨, ೫, ೬, ೮, ೯, ೧೧೨, ೧೧೪, ೧೨೨, ೧೨೬.

೧೪೫. ವಿದ್ಯಾಸಂಪ್ರದಾಯಕರ್ತೃಪಾರಂಪರ್ಯಮ್—

ಬ್ರಹ್ಮವಿದ್ಯೆಯನ್ನು ಶಿಷ್ಯರಿಗೆ ಹೇಳಿಕೊಡುವ ಗುರುಗಳ ಪರಂಪರೆ, ೧.

೧೪೬. ವಿದ್ವಾನ್—

ಉಪಾಸಕ; ೬೭, ಜ್ಞಾನಿ, ೧೦೩.

೧೪೭. ವಿರಾಟ್—

ಹಿರಣ್ಯಗರ್ಭನಿಂದ ಉತ್ಪನ್ನವಾಗುವ ತ್ರೈಲೋಕ್ಯಶರೀರನಾದ ಆತ್ಮ, ೬೦.

೧೪೮. ವಿಷ್ಣುಃ—

ವಿರಾಟ್ಟುರುಪ, ೬೧.

೧೪೯. ವ್ಯಾಕೃತಾವ್ಯಾಕೃತಲಕ್ಷಣಾಃ—

ಸೂಕ್ಷ್ಮರೂಪದಿಂದ ಅವ್ಯಕ್ತವಾಗಿಯೂ ಕಾರ್ಯರೂಪದಿಂದ ವಿಂಗಡಿಸಿಕೊಂಡೂ ಇರುವ ಲೋಕಗಳು, ೪೫

೧೫೦. ಶರೀರಪಾತಃ—

ದೇಹವು ಬೀಳುವುದು, ಸಾವು, ೧೧೭.

೧೫೧. ಶಿರೋವ್ರತಮ್—

ಶಿರಸ್ಸಿನಲ್ಲಿ ಅಗ್ನಿಧಾರಣೆಮಾಡುವ ಅಥವಾ ವೇದಪ್ರಸಿದ್ಧವಾದ ವ್ರತ, ೧೨೫.

೧೫೨. ಶಿಷ್ಯಪ್ರನಾದಃ—

ಬ್ರಹ್ಮವನ್ನು ತಿಳಿದವರು ಹೇಳಿಕೊಳ್ಳುವ ಮಾತು, ೧೧.

೧೫೩. ಶ್ರದ್ಧಾ—

ಹಿರಣ್ಯಗರ್ಭಾದ್ಯುಪಾಸನೆ, ೪೨.

೧೫೪. ಶ್ರೇಯಃ—

ಒಳ್ಳೆಯದು, ಉತ್ತಮಫಲವಾದ ಮುಕ್ತಿ, ೩೮, ೪೧.

೧೫೫. ಶ್ರುತಂ ಕರ್ಮ—

ಶ್ರುತಿಯಲ್ಲಿ ವಿಧಿಸಿರುವ ಅಗ್ನಿಹೋತ್ರವೇ ಮುಂತಾದ ಕರ್ಮ, ೪೧.

೧೫೬. ಸಂಸಾರಗತಯಃ—

ಸಂಸಾರಿಗಳು ಹೋಗಿ ಪಡೆಯುವ ಲೋಕಗಳು, ೪೩, ೪೫.

೧೫೭. ಸಂಕ್ಷೇಪವಿಸ್ತರೋಕ್ತಃ—

ಮೊದಲು ಸಂಗ್ರಹವಾಗಿಯೂ ಅಮೇಲೆ ವಿಸ್ತಾರವಾಗಿಯೂ ಹೇಳಿದ ವಿಷಯ, ೫೯.

೧೫೮. ಸತ್ಯಮ್—

ಭೂತಪಂಚಕ, ೨೩; ಪರಮಾರ್ಥಸತ್ಯವಾದ ಬ್ರಹ್ಮ, ೪೯, ೫೦, ೫೨; ನಿಜವಾಗಿ ಫಲವನ್ನು ಕೊಡುವುದು, ೨೮; ಸುಳ್ಳಾದದಿರುವುದು, ೬೬, ೯೯, ೧೦೧.

೧೫೯. ಸತ್ಯಲೋಕಃ—

ಬ್ರಹ್ಮನ ಲೋಕ, ೩೨, ೪೨.

೧೬೦. ಸದಸತ್—

ಸೂಲ ಸೂಕ್ಷ್ಮರೂಪದಲ್ಲಿರುವ ಮೂರ್ತಾಮೂರ್ತಗಳಾಗಿರುವ ಬ್ರಹ್ಮ, ೭೩.

೧೬೧. ಸಂನ್ಯಾಸಯೋಗಃ—

ಸರ್ವಕರ್ಮವನ್ನೂ ತ್ಯಾಗಮಾಡುವ ದೆಂಬ ಜ್ಞಾನಸಾಧನ, ೧೧೮.

೧೬೨. ಸಮ್ಯಗ್ಜ್ಞಾನಮ್—

ಸರಿಯಾದ ಆತ್ಮನ ತಿಳಿವಳಿಕೆ, ೯೮, ೯೯.

೧೬೩. ಸರ್ವಜ್ಞಃ—

ಎಲ್ಲವನ್ನೂ ಜ್ಞಾನದಿಂದ ಬಿಳಿಗುವ ಪರಮಾತ್ಮ, ೨೩, ೨೫, ೮೦.

೧೬೪. ಸರ್ವಭೂತಾನ್ತರಾತ್ಮಾ—

ಸರ್ವಭೂತಗಳಿಗೂ ಒಳಗಿನ ಆತ್ಮನಾಗಿರುವ ವಿರಾಟ್ಟಿರುವ, ೬೧

೧೬೫. ಸರ್ವವಿತ್—

ಎಲ್ಲದರ ತಿರುಳನ್ನೂ ಬಲ್ಲವ, ೧೧, ೧೨ ; ಎಲ್ಲವನ್ನೂ ಬೇರೆಬೇರೆಯಾಗಿ ಆಯುವ ಪರಮಾತ್ಮ, ೨೫, ೮೦.

೧೬೬. ಸರ್ವಸತ್ತೋಪಾಧಿಃ—

ಒಟ್ಟು ಅಂತಃಕರಣದ ಸತ್ತ ಗುಣವೇ ಉಪಾಧಿಯಾಗಿರುವ ಈಶ್ವರ, ೯೧.

೧೬೭. ಸರ್ವಾತ್ಮಾ—

ಎಲ್ಲದರ ರೂಪದಿಂದಲೂ ತೋರುವವನು, ೯೫, ೧೦೭.

೧೬೮. ಸರ್ವಾನ್ತರಮ್—

ಎಲ್ಲಕ್ಕೂ ಒಳಗಿರುವ ನಮ್ಮ ಆತ್ಮನಾದ ಬ್ರಹ್ಮ, ೧೦೩.

೧೬೯. ಸಹಕಾರಿಸಾಧನಾನಿ—

ಜ್ಞಾನವುಂಟಾಗುವದಕ್ಕೆ ಸಹಾಯವಾಗುವ ಸತ್ಯಾದಿಸಾಧನಗಳು, ೯೯.

೧೭೦. ಸಾಧ್ಯಸಾಧನಾನಿ, ಸಾಧನಸಾಧ್ಯಾನಿ—

ಪ್ರಜೆ, ಕರ್ಮ, ಉಪಾಸನೆ-ಎಂಬ ಸಾಧನಗಳು, ಅವುಗಳಿಂದಾಗುವ ಮನುಷ್ಯಸಿತ್ಯದೇವಲೋಕಗಳು, ೨, ೪೩, ೪೪.

೧೭೧. ಸಿದ್ಧಾಂತಃ—

ವಿಚಾರಮಾಡಿದ ಬಳಿಕ ಏರ್ಪಡುವ ನಿರ್ಣಯ, ೧೪.

೧೭೨. ಸೂಕ್ಷ್ಮಶರೀರಮ್—

ಕರಣಗಳ ಗುಂಪು, ಲಿಂಗಶರೀರ, ೬೮.

೧೭೩. ಸೂತ್ರಭಾಷ್ಯೋಕ್ತಿವತ್—

ಸಂಗ್ರಹವಾಗಿರುವ ಸೂತ್ರದ ವಿಷಯವನ್ನೇ ಭಾಷ್ಯದ ವಿಸ್ತಾರವಾದ ಮಾತಿನಿಂದ ತಿಳಿಸುವಂತೆ (ಸಂಗ್ರಹವಾಗಿ ಒಂದು ಸಲ ಹೇಳಿ ಮತ್ತೊಮ್ಮೆ ವಿಸ್ತಾರವಾಗಿ ಹೇಳುವುದು), ೫೯.

೧೭೪. ಸೃಷ್ಟಿಸ್ಥಿತಿಸಂಹಾರಶಕ್ತಿವಿಜ್ಞಾನವತ್—

ಜಗತ್ತನ್ನು ಹುಟ್ಟಿಸುವುದು, ಕಾಪಾಡುವುದು, ಲಯಗೊಳಿಸುವುದು- ಇವುಗಳಿಗೆ ಬೇಕಾದ ಶಕ್ತಿಯೂ ತಿಳಿವಳಿಕೆಯೂ ಇರುವ ಬ್ರಹ್ಮ, ೨೩.

೧೭೫. ಸ್ವಾರ್ಥಂ ಕರ್ಮ—

ಸ್ವಲ್ಪತಿಯಲ್ಲಿ ಹೇಳಿರುವ ಕರ್ಮ, ೪೧.

೧೭೬. ಸ್ವರ್ಗಃ—

ಕರ್ಮಕ್ಕೆ ಫಲವಾಗಿ ಸಿಕ್ಕುವ ಲೋಕ, ೩೪, ೩೮, ೪೦, ೪೧.

೧೭೭. ಸ್ವಾತ್ಮಪ್ರತಿಷ್ಠಾ—

ತಮ್ಮ ಆತ್ಮನಲ್ಲಿ ನಿಲುಗಡೆಯನ್ನು ಹೊಂದುವ ಮುಕ್ತಿ, ೨೭.

೧೭೮. ಸ್ವಾಭಾವಿಕ—

ವಿಚಾರದಿಂದಾಗುವ ತಿಳಿವಳಿಕೆಯಿಲ್ಲದವರಿಗೆ ಸ್ವಭಾವದಿಂದಿರುವ, ೪೫.

೧೭೯. ಹಿರಣ್ಯಗರ್ಭಃ—

ವ್ಯಾಕೃತಪ್ರಪಂಚದಲ್ಲಿ ಎಲ್ಲರಿಗೂ ಕಾರಣನಾಗಿರುವ ಬ್ರಹ್ಮನು, ಕಾರ್ಯ ಬ್ರಹ್ಮ, ಪ್ರಾಣ, ಅಪರಬ್ರಹ್ಮ, ೨೩, ೨೪.

೧೮೦. ಹೃದಯಗ್ರನ್ಥಿಃ—

ಹೃದಯಕ್ಕೆ ಗಂಟುಬಿದ್ದಿರುವಂತೆ ಇರುವ ಅವಿದ್ಯಾವಾಸನೆಯ ಫಲವಾದ ಕಾಮವು, ೮೩.



ಮಂತ್ರಗಳ ಅನುಕ್ರಮಣಿಕೆ

ಮಂತ್ರಗಳ ಪ್ರತೀಕ	ಮುಂ.	ಖಂ.	ಮಂ.	ಪುಟ
ಅಗ್ನಿ ಮೂರ್ಧಾ ಚಕ್ಷುಷೀ	೨	೧	೪	೬೫
ಆತಃ ಸಮುದ್ರಾ ಗಿರಯಶ್ಚ	೨	೧	೯	೭೪
ಅಥರ್ವಣೇ ಯಾಂ ಪ್ರವದೇತ	೧	೧	೨	೧೦
ಆರಾ ಇವ ರಥನಾಭಾ	೨	೨	೬	೮೮
ಅವಿದ್ಯಾಯಾಮಸ್ತರೇ	೧	೨	೮	೪೧
ಅವಿದ್ಯಾಯಾಂ ಬಹುಧಾ	೧	೨	೯	೪೨
ಆವಿಃ ಸಂಸಹಿತಮ್	೨	೨	೧	೭೮
ಇಷ್ಟಾಪೂರ್ತಂ ಮನ್ಯಮಾನಾ	೧	೨	೧೦	೪೩
ಏತಸ್ಮಾಜ್ಜಾಯತೇ ಪ್ರಾಣಃ	೨	೧	೩	೬೨
ಏತೇಷು ಯಶ್ಚ ರತೇ	೧	೨	೫	೩೭
ಏಷೋಣಿಣುರಾತ್ಮಾ ಚೇತಸಾ	೩	೧	೯	೧೨೫
ಏಹ್ಯೇಹೀತಿ ತಮೂಯತಯಃ	೧	೨	೬	೩೮
ಕಾಮಾನ್ ಯಃ ಕಾಮಯತೇ	೩	೨	೨	೧೩೦
ಕಾಲೀ ಕರಾಲೀ ಚ	೧	೨	೪	೩೬
ಗತಾಃ ಕಲಾಃ ಪಂಚದಶ	೩	೨	೭	೧೪೨
ತತ್ರಾಪರಾ ಯಗ್ನೇದೋ	೧	೧	೫	೧೫
ತದೇತತ್ ಸತ್ಯಂ ಯಥಾ	೨	೧	೧	೫೪
ತದೇತತ್ ಸತ್ಯಮೃಷಿಃ	೩	೨	೧	೧೪೯
ತದೇತತ್ ಸತ್ಯಂ ಮನ್ತ್ರೇಷು	೧	೨	೧	೩೦
ತದೇತದ್ಬಚಾಧ್ಯಕ್ತಮ್	೩	೨	೧೦	೧೪೭
ತಪಸಾ ಚೇಯತೇ ಬ್ರಹ್ಮ	೧	೧	೮	೨೪
ತಪಃ ಶ್ರದ್ಧೇ ಯೇ ಹ್ಯುಪವಸಸ್ವಿ	೧	೨	೧೧	೪೪
ತಸ್ಮಾಚ್ಚ ದೇವಾ ಬಹುಧಾ	೨	೧	೭	೭೧
ತಸ್ಮಾದಗ್ನಿಃ ಸಮಿಧಃ	೨	೧	೫	೬೭
ತಸ್ಮಾದ್ಯಚಃ ಸಾಮ ಯಜೂಂಷಿ	೨	೧	೬	೬೯
ತಸ್ಮೈ ಸ ವಿದ್ವಾನ್ಸುಪಸನ್ನಾಯ	೧	೨	೧೩	೫೧
ತಸ್ಮೈ ಸ ಹೋನಾಚ	೧	೧	೪	೧೪
ದಿವ್ಯೋ ಹ್ಯಮೂರ್ತಃ ಪುರುಷಃ	೨	೧	೨	೫೭
ದ್ವಾ ಸುಪರ್ಣಾ ಸಯುಜಾ	೩	೧	೧	೧೦೪
ಧನುರ್ಗೃಹೀತ್ವಾಪನಿಷದಮ್	೨	೨	೩	೮೪
ನ ಚಕ್ಷುಷಾ ಗೃಹ್ಯತೇ	೩	೧	೮	೧೨೩
ನ ತತ್ರ ಸೂರ್ಯೋ ಭಾತಿ	೨	೨	೧೧	೯೯

ಮಂತ್ರಗಳ ಪ್ರತೀಕ

ಮುಂ. ಖಂ. ಮಂ

ಪುಟ

ನಾಯಮಾತ್ಮಾ ಪ್ರವಚನೇನ	೩	೨	೩	೧೩೨
ನಾಯಮಾತ್ಮಾ ಬಲಹೀನೇನ	೩	೨	೪	೧೩೪
ಪರೀಕ್ಷ್ಯ ಲೋಕಾನ್ ಕರ್ಮಚಿತಾನ್	೧	೨	೧೨	೪೭
ಪುರುಷ ಏವೇದಂ ವಿಶ್ವಮ್	೨	೧	೧೦	೭೬
ಸ್ವ ವಾ ಹ್ಯೇತೇ ಅದೃಢಾಃ	೧	೨	೭	೪೦
ಪ್ರಣಪೋ ಧನುಃ ಶರೋ ಹ್ಯಾತ್ಮಾ	೨	೨	೪	೮೫
ಪ್ರಾಣೋ ಹ್ಯೇಷ ಯಃ ಸರ್ವಭೂತೈಃ	೩	೧	೪	೧೧೧
ಬೃಹಚ್ಚ ತದ್ವಿವ್ಯಮ್	೩	೧	೭	೧೨೧
ಬ್ರಹ್ಮಾ ದೇವಾನಾಂ ಪ್ರಥಮಃ	೧	೧	೧	೭
ಬ್ರಹ್ಮೈವೇದಮಮೃತಮ್	೨	೨	೧೨	೧೧೧
ಭಿದ್ಯತೇ ಹೃದಯಗ್ರನ್ಥಿಃ	೨	೨	೯	೯೫
ಮನೋಮಯಃ ಪ್ರಾಣಶರೀರನೇತಾ	೨	೨	೮	೯೩
ಯತ್ತದದ್ರೇಶ್ಯಮಗ್ರಾಹ್ಯಮ್	೧	೧	೬	೧೬
ಯಥಾ ನದ್ಯಃ ಸ್ಯಂದಮಾ ವಾಃ	೩	೨	೮	೧೪೪
ಯಥೋರ್ಣನಾಭಿಃ ಸೃಜತೇ	೧	೧	೭	೨೨
ಯದರ್ಚಿಮದ್ಯದಣುಭ್ಯಃ	೨	೨	೨	೮೧
ಯದಾ ಪಶ್ಯಃ ಪಶ್ಯತೇ	೩	೧	೩	೧೦೯
ಯದಾ ಲೇಲಾಯತೇ ಹ್ಯರ್ಚಿಃ	೧	೨	೨	೩೨
ಯಂ ಯಂ ಲೋಕಂ ಮನಸಾ	೩	೧	೧೦	೧೨೭
ಯಃ ಸರ್ವಜ್ಞಃ ಸರ್ವವಿತ್	೧	೧	೯	೨೬
ಯಃ ಸರ್ವಜ್ಞಃ ಸರ್ವವಿತ್	೨	೨	೭	೯೧
ಯಸ್ಮಿನ್ ದ್ಯೌಃ ಪೃಥಿವೀ	೨	೨	೫	೮೭
ಯಸ್ಯಾಗ್ನಿಹೋತ್ರಮದರ್ಶಮ್	೧	೨	೩	೩೩
ವೇದಾನ್ತವಿಜ್ಞಾನಸುನಿಶ್ಚಿತಾರ್ಥಾಃ	೩	೨	೬	೧೩೮
ಶೌನಕೋ ಹ ವೈ ಮಹಾಶಾಲಃ	೧	೧	೩	೧೧
ಸತ್ಯಮೇವ ಜಯತೇ	೩	೧	೬	೧೧೯
ಸತ್ಯೇನ ಲಭ್ಯಸ್ತಪಸಾ	೩	೧	೫	೧೧೬
ಸಪ್ತ ಪ್ರಾಣಾಃ ಪ್ರಭವನ್ತಿ	೨	೧	೮	೭೨
ಸಮಾನೇ ವೃಕ್ಷೇ ಪುರುಷಃ	೩	೧	೨	೧೦೬
ಸಂಪ್ರಾಪ್ಯೈನಮೃಷಯಃ	೩	೨	೫	೧೩೬
ಸ ಯೋ ಹ ವೈ ತತ್ ಪರಮಂ	೩	೨	೯	೧೪೫
ಸ ವೇದೈತತ್ ಪರಮಂ	೩	೨	೧	೧೨೮
ಹಿರಣ್ಮಯೇ ಪರೇ ಕೋಶೇ	೨	೨	೧೦	೯೭

ಶ್ರೀ ಜಯಚಾಮರಾಜೇಂದ್ರ ಗ್ರಂಥರತ್ನಮಾಲಾ

ಸಂಖ್ಯೆ ೩೩

ಶ್ರೀ ಶಾಂಕರಭಾಷ್ಯಸಮೇತ

ಪ್ರಶ್ನೋಪನಿಷತ್ತು

(ಉಪನಿಷತ್ತಿನ ಮತ್ತು ಭಾಷ್ಯದ ಸಂಸ್ಕೃತಮೂಲ, ಅನುವಾದ
ಪಿಸ್ಪಣ, ಸಾರ ಮುಂತಾದವುಗಳೊಡನೆ)

ಬರೆದವರು :

ಅಧ್ಯಾತ್ಮಗ್ರಂಥಾನಳಿಯ ಸಂಪಾದಕ

ಯಲ್ಲಂಬಳಸೆ ಸುಬ್ರಹ್ಮಣ್ಯಶರ್ಮ

ಎರಡನೆಯ ಸಂಸ್ಕರಣ

ಅಧ್ಯಾತ್ಮಗ್ರಂಥಾನಳಿಯ ಕ್ರಮಾಂಕ ೫



ಅಧ್ಯಾತ್ಮಪ್ರಕಾಶಕಾರ್ಯಾಲಯ

ಹೊಳೆನರಸೀಪುರ

೧೯೪೬

ಹೊಸ ಸಂಸ್ಕರಣದ ಮೊದಲ ಮಾತು.

ಪ್ರಶೋಧನಾಪತ್ರಿಕೆ ಅಚ್ಚಾಗಿ ನಾಲ್ಕು ವರ್ಷಗಳಾದವು. ಅಧ್ಯಾತ್ಮಪ್ರಕಾಶ ಪತ್ರಿಕೆಯಲ್ಲಿ ಆಗಿಂದಾಗ್ಗೆ ಅಚ್ಚಾಗಿದ್ದ ಈ ಉಪನಿಷತ್ತನ್ನು ಈಗ ಶ್ರೀ ಜಯಚಾಮ ರಾಜೇಂದ್ರಗ್ರಂಥರತ್ನ ಮಾಲೆಗೆ ತಕ್ಕಂತೆ ಮೂಲಭಾಷ್ಯಾದಿಗಳನ್ನು ಜೋಡಿಸಿ ಬಿಳಕಿಗೆ ತರಲಾಗಿದೆ.

ಮುಂಡಕೋಪನಿಷತ್ತಿಗೆ ಈ ಸಲ ಹೊಸದಾಗಿ ಪೀಠಿಕೆಯನ್ನು ಬರೆದಿರುವುದರಿಂದ ಅದಕ್ಕೆ ತಕ್ಕಂತೆ ಪ್ರಶೋಧನಾಪತ್ರಿಕೆಯನ್ನು ಮಾರ್ಪಡಿಸಬೇಕಾಯಿತು. ಈ ಸಂದರ್ಭವನ್ನು ಉಪಯೋಗಿಸಿಕೊಂಡು ಪೀಠಿಕೆಗೆ ಕೆಲವು ಹೊಸ ವಿಚಾರಗಳನ್ನು ಸೇರಿಸುತ್ತೇನೆ.

ಈ ಸಂಸ್ಕರಣದ ಕೈಬರಹದ ವುಸ್ತುಕವನ್ನು ಓದಿ ಬರಹದ ಸ್ವಾಲ್ಪಿತ್ಯಗಳನ್ನು ತೋರಿಸಿ ಉಪಯುಕ್ತವಾದ ಸೂಚನೆಗಳನ್ನು ಕೊಟ್ಟಿರುವ ಶ್ರೀಯುತ ಹೊಳೆ ನರಸೀಪುರದ ಪಿ. ಎ. ನರಸಿಂಹಯ್ಯನವರಿಗೂ ಪಾಠಾಂತರಗಳನ್ನು ಶೋಧಿಸುವ ಕಾರ್ಯದಲ್ಲಿ ನೆರವಾಗಿರುವ ಸಾಹಿತ್ಯವೇದಾಂತವಿದ್ವಾನ್ ಬ್ರ|| ಶ್ರೀ|| ಕೊಡೂರು ಕೃಷ್ಣಜೋಯಿಸರವರಿಗೂ ನಾನು ಕೃತಜ್ಞನಾಗಿರುತ್ತೇನೆ.

ಉಪನಿಷತ್ತಿನ ಆಶಯವನ್ನು ತಿಳಿಯಬೇಕೆನ್ನುವವರಿಗೆ ಈ ಸಂಸ್ಕರಣದಿಂದ ಮೊದಲಿಗಿಂತಲೂ ಹೆಚ್ಚಿನ ಸಹಾಯವು ದೊರೆತೀತೆಂದು ನನ್ನ ನಂಬಿಕೆ. ಭಾಷ್ಯದ ಪಾಠಶೋಧನೆಯಲ್ಲಾಗಲಿ ಅನುವಾದದಲ್ಲಾಗಲಿ ಕಂಡುಬರುವ ಲೋಪದೋಷಗಳನ್ನು ತಿಳಿಸಿಕೊಟ್ಟು ಉಪಕಾರಮಾಡಬೇಕೆಂದು ವಿದ್ವಜ್ಞನರನ್ನು ಪ್ರಾರ್ಥಿಸುತ್ತೇನೆ.

ಅಧ್ಯಾತ್ಮಕುಟೀರ,
ವ್ಯಯ, ಆಷಾಢ ಶುದ್ಧ ಹುಣ್ಣಿಮೆ }
ಯ. ಸುಬ್ರಹ್ಮಣ್ಯಶರ್ಮ.

ಪೀಠಿಕೆ

ಮುಂಡಕಪ್ರಶ್ನೆಗಳ ಸಂಬಂಧ

ಅಥರ್ವವೇದದ ವಿಷಯವಾಗಿ ಮುಂಡಕೋಪನಿಷತ್ತಿನ ಪೀಠಿಕೆಯಲ್ಲಿ ಬರೆದಿರುವದನ್ನು ಓದುಗರು ಇಲ್ಲಿಯೂ ಮನದಂದುಕೊಳ್ಳಬೇಕು. ಮುಂಡಕದಂತೆ ಪ್ರಶ್ನೆವೂ ಆ ವೇದಕ್ಕೆ ಸೇರಿದ ಉಪನಿಷತ್ತೆಂದು ಆಚಾರ್ಯರು ಅಭಿಪ್ರಾಯಪಟ್ಟಿರುವದಲ್ಲದೆ, ಮುಂಡಕವು ಮಂತ್ರವೆಂದೂ ಪ್ರಶ್ನೆವು ಬ್ರಾಹ್ಮಣವೆಂದೂ ಅವರು ಬರೆದಿರುತ್ತಾರೆ (ಭಾ. ಭಾ. ೧). ಅಥರ್ವವೇದದ ಅಧ್ಯಯನವು ನಮ್ಮ ದೇಶದಲ್ಲಿ ಕಂಡುಬರುತ್ತಿಲ್ಲವಾದ್ದರಿಂದಲೂ ಈ ವೇದದ ಬ್ರಾಹ್ಮಣವೂ ಪೂರ್ತಿಯಾಗಿ ದೊರೆಯುತ್ತಿಲ್ಲವಾದ್ದರಿಂದಲೂ ಈ ಎರಡು ಉಪನಿಷತ್ತುಗಳೂ ಈ ವೇದದ ಮಂತ್ರಬ್ರಾಹ್ಮಣಗಳ ಭಾಗದಲ್ಲಿರುವವೋ ಇಲ್ಲವೋ ತಿಳಿಯದಾಗಿದೆ. ಇದು ಹೇಗಾದರೂ ಇರಲಿ. ಮುಂಡಕದಲ್ಲಿ ವಿವರಿಸಿರುವ ಸರಾಸರವಿದ್ಯೆಯನ್ನು ಅದೇ ಕ್ರಮದಲ್ಲಿ ಇಲ್ಲಿ ವಿವರಿಸಿರುವದರಿಂದ ಆ ಉಪನಿಷತ್ತಿಗೆ ಇದು ಬ್ರಾಹ್ಮಣಸ್ಥಾನದಲ್ಲಿರುವದೆಂಬುದು ನಿರ್ವಿವಾದವಾಗಿದೆ.

ಈ ಎರಡು ಉಪನಿಷತ್ತುಗಳಲ್ಲಿಯೂ ಮೊದಲು ಕರ್ಮೋಪಾಸನೆಗಳ ಫಲವನ್ನು ಹೇಳಿರುತ್ತದೆ. ಕರ್ಮಕ್ಕೆ ಅನಿತ್ಯವಾದ ಸ್ವರ್ಗವು ಫಲ ; ಆ ಫಲವು ಮುಗಿದ ಬಳಿಕ ಅವರವರ ಕರ್ಮಶೇಷಕ್ಕೆ ತಕ್ಕಂತೆ ಜನ್ಮವಾಗುವದು. (ಮುಂ. ೧-೨-೧ ರಿಂದ ೧೦ ; ಪ್ರ. ೧-೯, ೧-೧೪), ಕರ್ಮವನ್ನೂ ಉಪಾಸನೆಯನ್ನೂ ಸೇರಿಸಿಕೊಂಡು ಮಾಡಿದರೆ ಮತ್ತೆ ಹಿಂದಿರುಗದ ಬ್ರಹ್ಮಲೋಕವೂ ಕ್ರಮಮುಕ್ತಿಯೂ ಫಲ (ಮುಂ. ೧-೨-೧೧; ಪ್ರ. ೧-೧೬). ಹೀಗೆ ಕರ್ಮವನ್ನೂ ಕರ್ಮೋಪಾಸನೆಗಳನ್ನೂ ಹೇಳಿದ ಬಳಿಕ ಈ ಎರಡು ಉಪನಿಷತ್ತುಗಳಲ್ಲಿಯೂ ಕೇವಲ ಜ್ಞಾನವನ್ನು ಹೇಳಿರುತ್ತದೆ. ಕರ್ಮ ಜ್ಞಾನಗಳ ಸ್ವಭಾವತಾರತಮ್ಯವನ್ನು ನೋಡಿದರೆ ಕರ್ಮವನ್ನೂ ಜ್ಞಾನವನ್ನೂ ಸೇರಿಸಿಕೊಂಡರೆ ಮುಕ್ತಿ ಎಂಬ **ಸಮುಚ್ಚಯವಾದಿಗಳ ಮತವು ಯುಕ್ತವಿರುವದಾಗುವದೆಂದು** ಆಚಾರ್ಯರು ತೋರಿಸಿಕೊಟ್ಟಿರುತ್ತಾರೆಂಬುದನ್ನು ಮುಂಡಕದ ಪೀಠಿಕೆಯಲ್ಲಿ ನಾವು ಆಗಲೆ ತಿಳಿಸಿರುತ್ತೇವೆ. ಈ ಎರಡು ಉಪನಿಷತ್ತುಗಳಲ್ಲಿಯೂ ಜ್ಞಾನದಿಂದಾಗುವ ಫಲವು ಕೂಡಲೆ ಆಗಿಬಿಡುವದೆಂದು ಹೇಳಿರುತ್ತದೆ. ಆತ್ಮಜ್ಞಾನವಾದಕೂಡಲೆ ಸಂಸಾರಬಂಧದಿಂದ ಬಿಡುಗಡೆಯಾಗುವದೆಂದು ಈ ಉಪನಿಷತ್ತುಗಳಲ್ಲಿ ಸದ್ಯೋಮುಕ್ತಿಯನ್ನೇ ಪ್ರತಿಪಾದಿಸಿರುತ್ತದೆ (ಮುಂ. ೩-೨-೨, ೩-೨-೬, ೨-೮-೯ ; ಪ್ರ. ೪-೧೧, ೬-೫). ಈ ಮುಕ್ತಿಯ ಸ್ವರೂಪವನ್ನೂ ಜೀವನ್ಮುಕ್ತನಿಗೆ ಅವಿದ್ಯಾ

ಲೇಶವು ಇರುವದೆಂಬ ಅರ್ವಾಚೀನವೇದಾಂತಿಗಳ ಮತದ ಅಸಾರತೆಯನ್ನೂ ಭಾಷ್ಯಾನುಸಾರವಾಗಿ ನಾವು ಮುಂಡಕದ ಪೀಠಿಕೆಯಲ್ಲಿ ಆಗಲೆ ತೋರಿಸಿಕೊಟ್ಟಿರುತ್ತೇವಾದ್ದರಿಂದ ಇಲ್ಲಿ ಆ ವಿಷಯಕ್ಕೂ ಹೇಳತಕ್ಕದ್ದು ಏನೂ ಉಳಿದಿರುವದಿಲ್ಲ.

ಪ್ರಶೋಪನಿಷತ್ತಿನ ವಿಷಯಗಳ ವಿಂಗಡ

ಪರವಿದ್ಯೆಗೆ ವಿಷಯವಾಗಿರುವ ಅಕ್ಷರವೆಂಬ ಪರಬ್ರಹ್ಮವೇ ನಮ್ಮಗಳೆಲ್ಲರ ಆತ್ಮನು. ಆ ಅಕ್ಷರದಿಂದಲೇ ಜಗತ್ತು ಹುಟ್ಟಿ, ಅದರಲ್ಲಿಯೇ ಇದ್ದು, ಅದರಲ್ಲಿಯೇ ಲಯವಾಗುವಂತೆ ಅವಿದ್ಯೆಯಿಂದ ತೋರುತ್ತಿರುವದು ; ಇದನ್ನು ಸರಿಯಾಗಿ ಅರಿತುಕೊಂಡರೆ ನಮ್ಮಗಳ ಆತ್ಮನು ಅದ್ವಿತೀಯನೂ ನಿತ್ಯಶುದ್ಧಮುಕ್ತಸ್ವಭಾವನೂ ಆಗಿರುವನೆಂದು ನಿಶ್ಚಯವಾಗುತ್ತದೆ. ಇಂಥ ಅಕ್ಷರವನ್ನು ತಿಳಿದುಕೊಂಡರೆ ಎಲ್ಲವನ್ನೂ ತಿಳಿದುಕೊಂಡಂತೆ ಎಂಬುದು ಈ ಎರಡು ಉಪನಿಷತ್ತುಗಳಿಗೂ ಸಮಾನವಾದ ವಿಷಯವಾಗಿರುತ್ತದೆ. ಇದನ್ನು ಪ್ರಶೋಪನಿಷತ್ತಿನಲ್ಲಿ ತಿಳಿಸಿಕೊಟ್ಟಿರುವ ಕ್ರಮವು ಯಾವದೆಂದರೆ : ಸ್ಥೂಲಪ್ರಪಂಚ, ಸೂಕ್ಷ್ಮಪ್ರಪಂಚ-ಇವುಗಳೊಡನೆ ಆತ್ಮನನ್ನು ಬೆರೆಯಿಸಿ ತಿಳಿದುಕೊಳ್ಳುವಾಗ ಸ್ಥೂಲೋಪಾಧಿಯಿಂದ ಆತ್ಮನು ಪ್ರಜಾಪತಿ ಎನಿಸಿಕೊಳ್ಳುತ್ತಾನೆ; ಸೂಕ್ಷ್ಮೋಪಾಧಿಯಿಂದ ಪ್ರಾಣ ಎನಿಸಿಕೊಳ್ಳುತ್ತಾನೆ. ವಿಚಾರಮಾಡಿರೆ ಸ್ಥೂಲವು ಭೋಗ್ಯವಾಗಿಯೂ ಸೂಕ್ಷ್ಮವು ಭೋಕ್ತೃವಾಗಿಯೂ ಇರುತ್ತದೆ, ಅಂದರೆ ಸ್ಥೂಲವು ಸೂಕ್ಷ್ಮದ ಅಧೀನವಾಗಿರುತ್ತದೆ. ಆದರೆ ಈ ಸೂಕ್ಷ್ಮವೂ ಆತ್ಮನ ಅಧೀನವಾಗಿರುತ್ತದೆ. ಇದಿಷ್ಟು ಮೊದಲನೆಯ ಮೂರು ಪ್ರಶ್ನೆಗಳ ಸಾರ. ನಾಲ್ಕನೆಯ ಪ್ರಶ್ನೆಯಲ್ಲಿ ಅವಸ್ಥಾತ್ರಯವಿಚಾರದಿಂದ ಈ ಅರ್ಥವನ್ನು ಮನಗಾಣಿಸಿಕೊಟ್ಟಿರುತ್ತದೆ. ಐದನೆಯ ಪ್ರಶ್ನೆಯಲ್ಲಿ ಓಂಕಾರಧ್ಯಾನದಿಂದ ಈ ಅರ್ಥವನ್ನು ಉಪಾಸಕನು ಕ್ರಮಕ್ರಮವಾಗಿ ಮನಗಾಣುವ ಬಗೆಯನ್ನು ಹೇಳಿಕೊಟ್ಟಿರುತ್ತದೆ ; ಆರನೆಯ ಪ್ರಶ್ನೆಯಲ್ಲಿ ಜಗದುತ್ಪತ್ತಿಸ್ಥಿತಿಯವೆಂಬುದು ಅವಿದ್ಯಾನಿಮಿತ್ತವಾಗಿರುವದರಿಂದ ನಿಜವಾಗಿ ಆತ್ಮನು ನಿತ್ಯಶುದ್ಧನೂ ಅದ್ವಿತೀಯನೂ ಆಗಿರುತ್ತಾನೆಂಬುದನ್ನು ಸ್ಪಷ್ಟಗೊಳಿಸಿರುತ್ತದೆ.

ಪ್ರಶ್ನ ಭಾಷ್ಯದ ವಿಶೇಷಗಳು

ಮುಂಡಕಪ್ರಶ್ನೆಗಳ ಸಂಬಂಧವನ್ನು ವಿಶದೀಕರಿಸಿ ಅಕ್ಷರಾಖ್ಯಪರಮಾತ್ಮನ ಜ್ಞಾನದಿಂದ ಸದ್ಯೋಮುಕ್ತಿಯನ್ನೂ ಉಪಾಸನೆಯಿಂದ ಕ್ರಮಮುಕ್ತಿಯನ್ನೂ ನಿರೂಪಣಮಾಡುವ ಪ್ರಸಂಗದಿಂದ ಈ ಉಪನಿಷತ್ತಿನ ಭಾಷ್ಯದಲ್ಲಿ ಆಚಾರ್ಯರವರು ಅವಸ್ಥಾತ್ರಯವಿಚಾರ, ಜ್ಞಾನಸ್ವರೂಪವಿಚಾರ, ಕರ್ತೃತ್ವಭೋಕ್ತೃತ್ವವಿಚಾರ-ಎಂಬ ಮೂರು ವಿಚಾರಗಳನ್ನು ಮಾಡಿರುತ್ತಾರೆ. ವೇದಾಂತದ ಅಸಾಧಾರಣಪ್ರಕ್ರಿಯೆಯನ್ನು ಭಾಷ್ಯಕಾರರು ಈ ವಿಚಾರಗಳಲ್ಲಿ ಹೇಗೆ ಸ್ಫುಟಗೊಳಿಸಿರುವರೆಂಬುದನ್ನು

ಶಿಲೆಯಲಿಚ್ಛಿಸುವವರ ಉಪಯೋಗಕ್ಕಾಗಿ ಈ ಮೂರು ವಿಚಾರಗಳ ಸಾರಸಂಗ್ರಹವಾಗಿ ಇಲ್ಲಿ ಕೆಲವು ವಾಕ್ಯಗಳನ್ನು ಬರೆದಿಡುವೆವು. ಆಚಾರ್ಯರಿಗೆ ಸಮ್ಮತವಾಗಿರುವ ಅದ್ವೈತಸಿದ್ಧಾಂತವು ಸಾರ್ವತ್ರಿಕಾನುಭವವನ್ನೂ ತದನುಸಾರಿಯಾದ ಯುಕ್ತಿಯನ್ನೂ ಆಧಾರವಾಗಿಟ್ಟುಕೊಂಡೇ ಏರ್ಪಟ್ಟಿರುವದೆಂಬುದು ಓದುಗರಿಗೆ ಇದರಿಂದ ಮನವರಿಕೆಯಾಗುವದೆಂದು ನಮ್ಮ ನಂಬಿಕೆ.

ಅವಸ್ಥಾತ್ರಯವಿಚಾರ

ಅವಸ್ಥಾತ್ರಯವೆಂಬುದು ಎಲ್ಲಾ ಜೀವರಿಗೂ ಸಮಾನವಾಗಿರುತ್ತದೆ (೫೯) ಯಾದರೂ ಇದನ್ನು ಅನುಭವಿಸುವ ಆತ್ಮನ ಸ್ವರೂಪವನ್ನು ಕುರಿತು ಉಪಾಸನೆ ಮಾಡುವವರಿಗೂ ವಿಚಾರಮಾಡುವವರಿಗೂ ಅನಿತರಸಾಧಾರಣವಾದ ಮೋಕ್ಷಫಲವುಂಟು (೫೯, ೬೬, ೮೫)-ಎಂಬುದೊಂದು ವಿಶೇಷೋಪದೇಶವು ಈ ಭಾಷ್ಯದಲ್ಲಿರುತ್ತದೆ. ಎಚ್ಚರದಲ್ಲಿರುವ ಜೀವರುಗಳ ಸ್ಥೂಲಶರೀರವು ಪ್ರಜಾಪತಿ ಎಂಬ ವಿರಾಟ್ ಪುರುಷನ ಅಂಶವೆಂದು ಉಪನಿಷತ್ತಿನ ಒಂದನೆಯ ಪ್ರಶ್ನೆಯಲ್ಲಿಯೂ ಕರಣ ಸಮೂಹವು ಪ್ರಾಣನೆಂಬ ಹಿರಣ್ಯಗರ್ಭನ ಅಂಶವೆಂದು ಎರಡನೆಯ ಪ್ರಶ್ನೆಯಲ್ಲಿಯೂ ಈ ಪ್ರಾಣನು ಆತ್ಮನಿಂದಲೇ ಹುಟ್ಟಿ (೩೯) ಹೊರಗಿನ ಆದಿತ್ಯಾದಿಗಳ ರೂಪದಿಂದಲೂ (೪೫) ಒಳಗೆ ಪ್ರಾಣಾದಿವೃತ್ತಿಗಳ ರೂಪದಿಂದಲೂ (೪೨ ರಿಂದ ೫೦) ಇದ್ದುಕೊಂಡು ಆತ್ಮನಿಗೆ ಉಪಾಧಿಯಾಗಿರುವನೆಂದು ಮೂರನೆಯ ಪ್ರಶ್ನೆಯಲ್ಲಿಯೂ ಸಿದ್ಧವಾಗಿರುತ್ತದೆ. ಇದನ್ನು ನೆನಪಿಟ್ಟರೆ ಎಚ್ಚರವೆಂಬ ಅವಸ್ಥೆಯಲ್ಲಿ ಇಡೀ ಪ್ರಪಂಚವೇ ಆತ್ಮನಿಗೆ ಉಪಾಧಿಯಾಗಿರುವದೆಂದೂ ಅದ್ದರಿಂದ ಅವಸ್ಥಾತ್ರಯವಿಚಾರವೆಂದರೆ ಅದ್ವಿತೀಯಾತ್ಮನ ವಿಚಾರವೇ ಎಂದೂ ಏರ್ಪಡುತ್ತದೆ. ಈ ಅಭಿಪ್ರಾಯವನ್ನು ಮಾಂಡೂಕ್ಯಭಾಷ್ಯದಲ್ಲಿ ಆಚಾರ್ಯರು ಕಂಠೋಕ್ತವಾಗಿ ಹೇಳಿರುತ್ತಾರೆ ; ಈ ಉಪನಿಷತ್ತಿನ ಭಾಷ್ಯದಲ್ಲಿಯೂ ಸಂಗ್ರಹವಾಗಿ ಸೂಚಿಸಿರುತ್ತಾರೆ (೫೧-೬೮). ಈ ಅಭಿಪ್ರಾಯವನ್ನು ಲಕ್ಷ್ಯವಿಟ್ಟು ನಾವು ಸ್ವಪ್ನವನ್ನು ನಿರೂಪಣಮಾಡಿದರೆ ಕನಸಿನಲ್ಲಿ ಆತ್ಮನು ಸ್ವಯಂಜ್ಯೋತಿಯಾಗಿರುವನೆಂದೂ ಸುಷುಪ್ತಿಯಲ್ಲಿ ಸರ್ವವೂ ಅಕ್ಷರಸ್ವರೂಪನಾದ ಆತ್ಮನಲ್ಲಿಯೇ ಲಯವಾಗುವದೆಂದೂ ಭಾಷ್ಯಕಾರರು ಪ್ರತಿಪಾದಿಸಿರುವವರ ಪ್ರಯೋಜನವು ಎದ್ದುಕಾಣುತ್ತದೆ. ಮೊದಲನೆಯದಾಗಿ ಜೀವನಿಗೆ ಸ್ವತಃ ಅವಸ್ಥೆಗಳ ಅನುಭವವೆಂಬುದು ಇಲ್ಲವೇ ಇಲ್ಲವೆಂದೂ ಉಪಾಧಿನಿಮಿತ್ತವಾಗಿಯೇ ಅವನಿಗೆ ಜಾಗೃತ್ಸ್ವಪ್ನಗಳು ಉಂಟಾಗುತ್ತಿರುವದೆಂದೂ (೬೨) ಆಚಾರ್ಯರು ಹೇಳಿರುವವನ್ನು ಮನಸ್ಸಿಗೆ ತಂದುಕೊಳ್ಳಬೇಕು. ಸ್ಥೂಲೋಪಾಧಿಯಿಂದ ಎಚ್ಚರವೆಂಬ ಅವಸ್ಥೆಯೂ ಸೂಕ್ಷ್ಮೋಪಾಧಿಯಿಂದ ಕನಸೆಂಬ ಅವಸ್ಥೆಯೂ ಜೀವನಿಗೆ ಆಗುತ್ತಿರುವದರಿಂದ ಜೀವನು ಸ್ವತಃ ಅವಸ್ಥಾರಹಿತನಾದ ಅಕ್ಷರವೇ ಆಗಿರುತ್ತಾನೆಂದು ಇದರಿಂದಲೇ ನಿರ್ಣಯಿಸಬಹುದಾಗಿರುತ್ತದೆ. ಕನಸಿನಲ್ಲಿ ವಾಸನಾರೂಪವಾದ ಉಪಾಧಿಯೇ ಸರ್ವಕರಣವಿಷಯಗಳೂ

ಆಗಿರುವದರಿಂದ ಅದನ್ನು ಬೆಳಗುತ್ತಿರುವ ಆತ್ಮಚೈತನ್ಯವು ಸ್ವಯಂಜ್ಯೋತಿಯು, ಮತ್ತೊಂದರ ಖರಪನ್ನು ಕೋರದೆ ವಾಸನೆಗಳನ್ನು ಬೆಳಗುತ್ತಿರುವದು ಎಂತಲೂ ನಿದ್ರೆಯಲ್ಲಿ ಯಾವ ಉಪಾಧಿಗಳ ಸಂಬಂಧವೂ ಇಲ್ಲದಿರುವದರಿಂದ ಅಲ್ಲಿಯೂ ಸ್ವಯಂಜ್ಯೋತಿಯಂತಲೂ ಭಾಷ್ಯಕಾರರು ಹೇಳಿರುತ್ತಾರೆ (೬೪ ರಿಂದ ೬೭).

ಎರಡನೆಯದಾಗಿ ಆತ್ಮನು ಸ್ವಯಂಜ್ಯೋತಿ ಎಂದು ಮುಂತಾಗಿ ವ್ಯವಹರಿಸುವದೂ ಅವಿದ್ಯೆ (೬೩) ವೆಂದು ಆಚಾರ್ಯರು ಹೇಳಿರುವದನ್ನು ನಾವು ಮನಸ್ಸಿಗೆ ಹತ್ತಿಸಿಕೊಳ್ಳಬೇಕು. ಕನಸಿನಲ್ಲಿ ವಾಸನೆಗಳನ್ನು ಕಾಣುವದೆಂಬುದೂ ಅವಿದ್ಯೆಯಿಂದ, ತನಿನಿದ್ರೆಯಲ್ಲಿ ಆ ಉಪಾಧಿಗಳ ಸಂಬಂಧವಿಲ್ಲವೆಂಬುದೂ ಅವಿದ್ಯೆಯಿಂದ (೬೬). ನಿಜವಾಗಿ ನೋಡಿದರೆ ಸುಸುಪ್ತಿಯಲ್ಲಿ ಅವಿದ್ಯಾಕೃತವಾದ ಪೃಥಿವ್ಯಾದಿಭೂತಗಳೂ ಅವುಗಳ ಕಾರಣವಾದ ತನ್ಮಾತ್ರೈಗಳೂ ಭೌತಿಕವಾದ ಸರ್ವಕರಣಗಳೂ ಸಂಪೂರ್ಣವಾಗಿ ಇಲ್ಲವಾಗುವದರಿಂದ ಆತ್ಮಸ್ವರೂಪವು ಅದ್ವಿತೀಯವಾದ ತನ್ನ ಸ್ವಭಾವದಿಂದಲೇ ಇರುತ್ತಿರುವದು (೬೯, ೭೦, ೭೧). ಆ ಅವಸ್ಥೆಯಲ್ಲಿ ಈಗ ತೋರುತ್ತಿರುವ ಸೋಪಾಧಿಕವಾದ ಜೀವರೂಪವೂ ಶುದ್ಧವಾದ ಅಕ್ಷರವೆಂಬ ಪರಮಾತ್ಮರೂಪದಲ್ಲಿಯೇ ಒಂದಾಗಿರುತ್ತದೆ (೭೩). ಯಾವ ಸ್ವರೂಪದಲ್ಲಿ ಹೀಗೆ ಎಲ್ಲವೂ ಒಂದಾಗಿರುವದೋ ಆ ಅಕ್ಷರವೆಂಬ ಪರಮಾತ್ಮಸ್ವರೂಪವನ್ನು ಅರಿತವನು ಸರ್ವವೂ ಸರ್ವಜ್ಞನೂ ಆಗಿರುತ್ತಾನೆ (೨-೧೦, ೧೧) ಎಂಬರ್ಥವನ್ನು ತಿಳಿಸುವ ಮಂತ್ರಗಳು ಅವಸ್ಥಾತ್ರಯದಿಂದಾಗುವ ಸದ್ಯೋಮುಕ್ತಿಯನ್ನು ತಿಳಿಸುತ್ತವೆ ಎಂದು (೭೬, ೭೭) ಆಚಾರ್ಯರವರು ತಿಳಿಸಿಕೊಟ್ಟಿರುತ್ತಾರೆ.

ಅವಸ್ಥಾತ್ರಯದಲ್ಲಿರುವ ಆತ್ಮಸ್ವರೂಪವನ್ನು ಹೀಗೆ ನೇರಾಗಿ ವಿಚಾರದಿಂದ ಅರಿತು ತನ್ನಿಷ್ಟೆಯನ್ನು ಹೊಂದಲಾರದೆ ಇರುವವರು ಓಂಕಾರದಮೂಲಕವಾಗಿ ಉಪಾಸನೆಮಾಡಿ ಕಾಲಾಂತರದಲ್ಲಾದರೂ ಜ್ಞಾನವನ್ನು ಹೊಂದಿ ಕ್ರಮಮುಕ್ತಿಯನ್ನು ಪಡೆಯಬಹುದು ಎಂಬ ಅಭಿಪ್ರಾಯವನ್ನು ಐದನೆಯ ಪ್ರಶ್ನೆಯಲ್ಲಿ ಭಾಷ್ಯಕಾರರು ತೋರಿಸಿಕೊಟ್ಟಿರುತ್ತಾರೆ. ಪರವಿದ್ಯೆಯಿಂದ ಮುಕ್ತಿಯನ್ನು ಪಡೆಯಬಹುದೆಂದು ತಿಳಿಸುವದಕ್ಕಾಗಿಯೇ ಹೊರಟಿರುವ ಸಂದರ್ಭದಲ್ಲಿ ಈ ಕ್ರಮಮುಕ್ತಿಯನ್ನು ಹೇಳಿರುವದು ಯಾವಾಗ ಎಲ್ಲಿ ಮುಕ್ತಿಯಾದರೂ ಅಕ್ಷರಾಖ್ಯಪುರುಷನ ಸ್ವರೂಪದ ಜ್ಞಾನದಿಂದಲೇ ಆಗಬೇಕಾಗಿರುವದೆಂದು ತಿಳಿಸುವದಕ್ಕೆಂದು ನಿಶ್ಚಯಿಸಬೇಕು ಓಂಕಾರವನ್ನು ಕೇವಲ ಉಪಾಸನೆಗೇ ಅಲ್ಲದೆ ಜ್ಞಾನಕ್ಕೆ ಸಾಧನವಾಗಿ ಮಾಡಿಕೊಂಡಿರುವದು ವ. ಂಡಕಭಾಷ್ಯ (೨-೨-೪) ಮಾಂಡೂಕ್ಯಭಾಷ್ಯ (೭)-ಇವುಗಳಲ್ಲಿ ಸ್ಪಷ್ಟವಾಗಿ ಕಂಡುಬರುತ್ತದೆ. ಇದರಂತೆ ಪ್ರಾಣವಿಚಾರಪ್ರಕರಣದಲ್ಲಿ ಪ್ರಾಣಗಳನ್ನು ಅಗ್ನಿಗಳೆಂದು ಉಪಾಸನೆಮಾಡುವವನನ್ನು ಉದಾಸನವಾಯುವು ಪ್ರತಿದಿನವೂ ಸುಸುಪ್ತಿಯಲ್ಲಿ ಅಗ್ನಿಹೋತ್ರಿಸ್ವರ್ಗಸ್ಥಾನೀಯವಾದ ಬ್ರಹ್ಮವನ್ನು ಸೇರಿಸು

ತ್ತಿರುವದೆಂದು ಹೇಳಿರುವುದು ಸುಷುಪ್ತಿಯಲ್ಲಿ ನಿಜವಾಗಿ ಅಕ್ಷರಬ್ರಹ್ಮವೊಂದೇ ಇರುವದೆಂಬ ತತ್ತ್ವವನ್ನು ಅವಲಂಬಿಸಿಯೇ ಮಾಡಿರುವ ಉಪಾಸಕನ ಸ್ತುತಿಯೆಂದು ತಿಳಿಯಬೇಕು. ಏಕೆಂದರೆ ಸುಷುಪ್ತಿಯೆಂಬುದು ಕಾರ್ಯಕರಣವ್ಯವಹಾರವಿಲ್ಲದ ಅವಸ್ಥೆಯೆಂದು ತಿಳಿಸುವದೇ ಈ ಮಹಾಪ್ರಕರಣದ ಉದ್ದೇಶವಾಗಿರುತ್ತದೆ (೫೮, ೬೯).

ಜ್ಞಾನಸ್ವರೂಪವಿಚಾರ

ಅಕ್ಷರನೆಂಬ ಪರಮಾತ್ಮನಿಂದಲೇ ಪ್ರಾಣಾದಿಕಲೆಗಳು ಹುಟ್ಟಿ, ಅವನಲ್ಲಿಯೇ ತೋರಿಕೊಳ್ಳುತ್ತಿದ್ದು, ಅವನಲ್ಲಿಯೇ ಅಡಗುತ್ತಿರುವದರಿಂದ ಆ ಆತ್ಮನು ಅದ್ವಿತೀಯನು ಎಂದು ತಿಳಿಸುವದಕ್ಕೋಸ್ಕರ ಹದಿನಾರು ಕಲೆಗಳೂ ಅಕ್ಷರನೆಂಬ ಪುರುಷನಿಂದ ಹುಟ್ಟುತ್ತವೆ ಎಂದು ಆರನೆಯ ಪ್ರಶ್ನೆಯಲ್ಲಿ (೬-೨) ಹೇಳಿರುತ್ತದೆ. ಭಾಷ್ಯಕಾರರು ಶ್ರುತಿಯಲ್ಲಿ ಹೇಳಿರುವ ಈ ವಿಷಯವನ್ನು ಅನುಭವಾರೂಢವಾಗಿ ಮಾಡಿಕೊಡುವದಕ್ಕಾಗಿ ಚಾರ್ವಾಕರು, ವೈಶೇಷಿಕರು, ವಿಜ್ಞಾನವಾದಿಗಳೂ ಶೂನ್ಯವಾದಿಗಳೂ ಆದ ಬೌದ್ಧರು-ಎಂಬ ಮತಾಂತರದವರ ಪ್ರಕ್ರಿಯೆಗಿಂತ ಅತ್ಯಂತ ವಿಲಕ್ಷಣವಾಗಿರುವ ಅದ್ವಿತೀಯಕೊಟ್ಟ ಸ್ಥಿತಿತ್ವವಾದವೆಂಬ ತಮ್ಮ ಸಿದ್ಧಾಂತವನ್ನು ಪ್ರತಿಪಾದಿಸಿರುತ್ತಾರೆ. ಈ ಸಂದರ್ಭದಲ್ಲಿ ಮಾಡಿರುವ ಚರ್ಚೆಯನ್ನು ಸುಲಭವಾಗಿ ತಿಳಿದುಕೊಳ್ಳುವದಕ್ಕೆ ಅನುಕೂಲಿಸುವಂತೆ ಇಲ್ಲಿ ಸಂಗ್ರಹಿಸಿಕೊಡುವೆವು.

(ಅ) ಜ್ಞಾನವು (ಅರಿವು) ಎಂಬುದು ಭೂತಧರ್ಮಗಳೆಂದು ಲೋಕಾಯತಿಕರಾದ ಚಾರ್ವಾಕರ ಮತ. ಜೈತನ್ಯವು ವಿಷಯಿಯಾಗಿರುವದರಿಂದ ತನಗೆ ವಿಷಯವಾಗಿರುವ ಭೂತಗಳಿಗೆ ಅದು ಧರ್ಮವಾಗಲಾರದೆಂಬುದು ಸ್ಪಷ್ಟವಾಗಿರುವದರಿಂದ ಆಚಾರ್ಯರು ಆ ಮತವನ್ನು ಖಂಡಿಸುವದಕ್ಕೆ ಹೋಗಿಲ್ಲ.

(ಆ) ಜ್ಞಾನವು ಆತ್ಮನ ಧರ್ಮವಾಗಿ ಹುಟ್ಟಿಸಾಯುತ್ತಿರುವುದು, ಆತ್ಮನು ಜೈತನ್ಯಸ್ವರೂಪನಲ್ಲ-ಎಂಬ ವೈಶೇಷಿಕಾದಿಗಳಿಗೆ ಜ್ಞೇಯವಿಲ್ಲದಮಾತ್ರದಿಂದ ಜ್ಞಾನವು ಇಲ್ಲವೆಂದು ಹೇಳುವ ಬೌದ್ಧಸಿದ್ಧಾಂತವೂ ಬಂದೊದಗುತ್ತದೆ (೯೨). ಆದ್ದರಿಂದ ಒಂದೇ ರೂಪವಾಗಿರುವ ಆತ್ಮಸ್ವರೂಪಜೈತನ್ಯವನ್ನು ಅವರೂ ಒಪ್ಪಬೇಕು ಎಂದು ಭಾಷ್ಯಕಾರರು ಹೇಳಿರುತ್ತಾರೆ.

(ಇ) ಜ್ಞಾನವು ಜ್ಞೇಯವಿಲ್ಲದೆ ಇರಲಾರದು; ಜ್ಞಾನವು ಕ್ಷಣಿಕವಾಗಿರುತ್ತದೆ ಎಂಬ ವಿಜ್ಞಾನವಾದಿಗಳ ಮತದ ಖಂಡನೆಯ ಸಾರವೇನೆಂದರೆ :

ಜ್ಞಾನದ ಅಭಾವವನ್ನು ಕಲ್ಪಿಸುವದಕ್ಕೂ ಜ್ಞಾನವು ಬೇಕೇ ಬೇಕಾಗುತ್ತದೆ; ಏಕೆಂದರೆ ಜ್ಞಾನದಂತೆ ಜ್ಞಾನಾಭಾವವೂ ಜ್ಞೇಯವೇ ಆಗಿರುತ್ತದೆ (೯೨). ಜ್ಞಾನವು ಜ್ಞೇಯವಿರುವವರೆಗೆ ಇದ್ದೇ ಇರಬೇಕೆಂದು ಈ ವಾದಿಗಳು ಹೇಳುತ್ತಿರುವದರಿಂದ ಜ್ಞಾನವು ನಿತ್ಯವೆಂದೇ ಅವರು ಒಪ್ಪಬೇಕಾಗುತ್ತದೆ. ಜ್ಞೇಯವು ಜ್ಞಾನವಿಲ್ಲದೆಯೂ

ಇರಬಹುದೆಂದು ಅವರು ಹೇಳುವುದಾದರೆ ಜ್ಞೇಯವಿಲ್ಲದಿದ್ದರೆ ಜ್ಞಾನವಿರಬಾರದು ಎಂಬ ಅವರ ವಾದಕ್ಕೆ ಆಧಾರವೇ ಇಲ್ಲದೆ ಹೋಗುತ್ತದೆ. ಜ್ಞಾನವು ತನ್ನನ್ನು ತಾನೇ ಅರಿಯುತ್ತದೆ ಎಂಬುದು ಈ ವಾದಿಗಳ ಅಂಗೀಕಾರವಾಗಿರುವುದರಿಂದ ಜ್ಞಾನಜ್ಞೇಯ ಸ್ವಭಾವಗಳಲ್ಲಿ ಯಾವ ಹೆಚ್ಚುಕಡಿಮೆಯನ್ನೂ ಇವರು ತೋರಿಸುವದಕ್ಕೆ ಬರುವದಿಲ್ಲ; ಆದ್ದರಿಂದ ಜ್ಞೇಯವು ಜ್ಞಾನಕ್ಕಿಂತ ಬೇರೆಯಾಗಿರಬಹುದಾದರೂ ಜ್ಞಾನವು ಮಾತ್ರ ಜ್ಞೇಯವನ್ನು ಬಿಟ್ಟಿರಲಾರದು-ಎಂದು ಕಲ್ಪಿಸುವದಕ್ಕೆ ಅಗುವದಿಲ್ಲ (೯೩). ಸುಷುಪ್ತಿಯಲ್ಲಿ ಹೊರಗಿನ ಜ್ಞೇಯಗಳನ್ನು ಒಪ್ಪದಿದ್ದರೂ ತನ್ನನ್ನು ತಾನು ಅರಿಯುವ ಜ್ಞಾನವು ಅಲ್ಲಿದೆ ಎಂದು ಅವರು ಒಪ್ಪುತ್ತಿರುವುದರಿಂದ ಹೊರಗಿನ ಜ್ಞೇಯಗಳ ಅಭಾವಕ್ಕಿಂತ ಆ ಜ್ಞಾನವು ಬೇರೆಯೆಂದೂ ಆ ಜ್ಞಾನವೇ ಅಭಾವರೂಪವಾದ ಜ್ಞೇಯವನ್ನೂ ಅರಿಯುವದೆಂದೂ ಅವಶ್ಯವಾಗಿ ಒಪ್ಪಬೇಕಾಯಿತು (೯೪). ಇದೂ ಅಲ್ಲದೆ ಜ್ಞಾನವು ತನ್ನನ್ನು ತಾನು ಅರಿಯುವದೆಂದರೂ ಹೀಗೆ ತನ್ನನ್ನು ತಾನು ಅರಿಯುವದೆಂಬುದನ್ನು ಅರಿಯುವದಕ್ಕೆ ಮತ್ತೊಂದು ಜ್ಞಾನ, ಅದನ್ನು ಅರಿಯುವದಕ್ಕೆ ಇನ್ನೊಂದು ಜ್ಞಾನ,-ಹೀಗೆ ಅವನಸ್ಥಾದೋಷವು ಗಂಟುಬೀಳುತ್ತದೆ. ಜ್ಞಾನವು ತನ್ನನ್ನು ತಾನು ಅರಿತುಕೊಂಡರೂ ತಾನು ಹಾಗೆ ಅರಿಯುವೆನೆಂಬುದನ್ನು ಅರಿತು ಕೊಳ್ಳಲಾರದೆ ಇರುವುದರಿಂದ ಅಸರ್ವಜ್ಞವೆಂದೂ ಆಗುತ್ತದೆ.

ಆದರೆ ಕೂಟಿಸ್ಥ ಚೈತನ್ಯವಾದಿಗಳ ಮತದಲ್ಲಿ ಈ ಯಾವ ದೋಷವೂ ಬರುವಂತಿಲ್ಲ. ಈ ಸಿದ್ಧಾಂತದಲ್ಲಿ ಚೈತನ್ಯವು ಜ್ಞೇಯವಲ್ಲ, ಬರಿಯಜ್ಞಾನವೇ; ಆದ್ದರಿಂದ ಅದನ್ನು ಅರಿಯುವದಕ್ಕೆ ತಾನಾಗಲಿ ಮತ್ತೊಂದು ಜ್ಞಾನವಾಗಲಿ ಬೇಕಿಲ್ಲ ವಾದ್ದರಿಂದ ಜ್ಞಾನವು ಸರ್ವಜ್ಞವಲ್ಲವೆಂಬ ದೋಷವಾಗಲಿ ಅವನಸ್ಥಾದೋಷವಾಗಲಿ ಬರುವದಿಲ್ಲ (೯೫). ಈ ಚೈತನ್ಯಕ್ಕೆ ಹುಟ್ಟಿಲ್ಲ, ಸಾವಿಲ್ಲ; ಜ್ಞೇಯವಾದ ಕಲೆಗಳಿಗೆ ಹುಟ್ಟುಸಾವುಗಳುಂಟೆಂಬುದನ್ನು ಈ ಚೈತನ್ಯವೇ ಅರಿಯುತ್ತಿರುವದು. ಯಾವ ಜ್ಞೇಯವಸ್ತುವಾದರೂ ಜ್ಞಾತವಾಗಿಯೇ ಇರಬೇಕಾದ್ದರಿಂದ ಜ್ಞಾನವನ್ನು ಬಿಟ್ಟು ಜ್ಞೇಯವು ಇರಲಾರದು (೯೬), ಜ್ಞಾನವು ಒಂದು ಜ್ಞೇಯವಿಲ್ಲದಿದ್ದರೆ ಮತ್ತೊಂದು ಜ್ಞೇಯವನ್ನು ಬೆಳಗುತ್ತಿರುವುದರಿಂದಲೂ (೯೭) ಯಾವ ಜ್ಞೇಯವೂ ಇಲ್ಲದ ಸುಷುಪ್ತಿಯಲ್ಲಿಯೂ ಇರುತ್ತಿರುವುದರಿಂದಲೂ (೯೮) ಅದು ಇದ್ದಂತೆಯೇ ಇರುವದೆಂದೂ ನಾನುಮರೂಪಾದ್ಯುಪಾಧಿಗಳಿಂದ ಅದ್ವಿತೀಯಚೈತನ್ಯವೇ ನಾನಾವಿಧವಾಗಿ ತೋರುತ್ತಿರುವದೆಂದೂ (೯೯) ಸಿದ್ಧವಾಗುತ್ತದೆ-ಎಂದು ಭಾಷ್ಯಕಾರರು ತಮ್ಮ ಸಿದ್ಧಾಂತದ ಹೆಚ್ಚುಗಾರಿಕೆಯನ್ನು ತಿಳಿಸಿಕೊಟ್ಟಿರುತ್ತಾರೆ.

ಕರ್ತೃತ್ವಭೋಕ್ತೃತ್ವವಿಚಾರ

ಅಕ್ಷರನೆಂಬ ಹೆಸರಿನ ಸರಮಾತ್ರವೆಂದಲೇ ಪ್ರಾಣಾದಿಕಲೆಗಳು ಅವಿದ್ಯಾನಿಮಿತ್ತವಾಗಿ ಹುಟ್ಟಿ, ಅವನಲ್ಲಿಯೇ ಇದ್ದು, ಕೊನೆಗೆ ಅವನಲ್ಲಿಯೇ ಲಯವಾಗುತ್ತವೆ. ಕಲೆಗಳು

ಹೀಗೆ ಅವಿದ್ಯಾಕೃತವಾಗಿ ಹುಟ್ಟುತ್ತಿರುವದರಿಂದ ವಿದ್ಯೆಯಿಂದ ಅವುಗಳು ಇಲ್ಲವೆಂದು ಮನಗಂಡು ವೃತ್ಯುರೂಪವಾದ ಸಂಸಾರದಿಂದ ಬಿಡುಗಡೆಯನ್ನು ಹೊಂದಬಹುದು (೧೧೫) ಎಂಬುದು ಉಪನಿಷತ್ತಿನ ಸಿದ್ಧಾಂತವು. ಆದ್ದರಿಂದಲೇ ಈ ಉಪನಿಷತ್ತಿನ ಕೊನೆಯಲ್ಲಿ “ ಅವಿದ್ಯಾಸಾಗರದಿಂದ ಕಡೆಹಾಯಿಸಿರುವ ನೀನೇ ನಮಗೆ ತಂದೆ ” (೬-೮) ಎಂದು ಶಿಷ್ಯರು ಗುರುವಿಗೆ ತಮ್ಮ ಕೃತಜ್ಞತೆಯನ್ನು ತೋರಿಸಿರುತ್ತಾರೆ.

ಕರ್ತೃತ್ವಭೋಕ್ತೃತ್ವರೂಪವಾದ ಸಂಸಾರವು ಅವಿದ್ಯಾಕೃತವಾದ ಉಪಾಧಿಗಳಿಂದ ಆಗಿರುತ್ತದೆ ಎಂಬ ಈ ಸಿದ್ಧಾಂತಕ್ಕೆ ಅದು ಪರಮಾರ್ಥವಾಗಿಯೇ ಇದೆ ಎಂಬ ವಾದಗಳು ವಿರುದ್ಧವಾಗಿವೆ. ಈಶ್ವರನ ಸಂಕಲ್ಪದಿಂದ ಪರಮಾಣುಗಳು ಒಂದರೊಡನೊಂದು ಬೆರೆತು ಸತ್ಯವಾದ ಪ್ರಪಂಚವು ಸೃಷ್ಟಿಯಾಗುತ್ತದೆ. ಜೀವರು ಕರ್ತೃಭೋಕ್ತೃಸ್ವರೂಪರೇ ಆಗಿರುತ್ತಾರೆ. ಅವರಿಗೆ ದೇಹಾದಿಗಳಿಗಿಂತ ವ್ಯತಿರಿಕ್ತವಾಗಿರುವ ತಮ್ಮ ಸ್ವರೂಪದ ವಿಷಯದಲ್ಲಿರುವ ತನ್ಮುತಿಯವಳಿಕೆಯಿಂದ ಸತ್ಯವಾದ ಬಂಧವುಂಟಾಗಿರುತ್ತದೆ-ಎಂಬುದು ವೈಶೇಷಿಕರ ಪ್ರಕ್ರಿಯೆ. ತ್ರಿಗುಣಾತ್ಮಕಪ್ರಧಾನವೆಂಬ ಪ್ರಕೃತಿಯು ಮಹತ್ತು, ಅಹಂಕಾರ-ಮುಂತಾದ ರೂಪದ ಜಗತ್ತಾಗಿ ಸತ್ಯವಾಗಿಯೇ ಪರಿಣಮಿಸಿರುತ್ತದೆ. ಅಸಂಗರಾದ ಪುರುಷರಿಗೆ ತಮ್ಮ ಸ್ವರೂಪವನ್ನೂ ಪ್ರಕೃತಿಯ ಪರಿಣಾಮಗಳಾದ ಅಂತಃಕರಣಾದಿಗಳನ್ನೂ ಬಿಡಿಸಿಕೊಂಡು ಅರಿಯದೆ ಇರುವ ಅವಿವೇಕದಿಂದ ಪರಮಾರ್ಥವಾಗಿಯೇ ಭೋಕ್ತೃತ್ವವೆಂಬ ಬಂಧವಾಗಿದೆ ಎಂಬುದು ಸಾಂಖ್ಯರ ಪ್ರಕ್ರಿಯೆ. ಈ ಎರಡು ಪ್ರಕ್ರಿಯೆಗಳೂ ಅತ್ಯಂತ ಭಿನ್ನವಾಗಿಯೂ ಪರಸ್ಪರವಿರುದ್ಧವಾಗಿಯೂ ಇದ್ದರೂ ಅನಾತ್ಮಪ್ರಪಂಚವೆಲ್ಲವೂ ಅವಿದ್ಯಕವೆಂಬ ಸಿದ್ಧಾಂತಕ್ಕೆ ಎರಡೂ ಪ್ರತಿಪಕ್ಷಗಳೇ ಆಗಿರುತ್ತವೆ. ಸಾಂಖ್ಯರ ಸಿದ್ಧಾಂತವೂ ದ್ವೈತವೇ ಆದರೂ ಆತ್ಮನು ಕೂಟಸ್ಥನೆಂದೂ ಅಸಂಗನೆಂದೂ ಹೇಳುವ ಆದ್ವೈತಕ್ಕೆ ಹತ್ತಿರವಾಗಿರುವದರಿಂದಲೂ ಸಾಂಖ್ಯಮತದಲ್ಲಿ ಯಾವ ಭಾಗವು ತಮಗೆ ಅಸಮ್ಮತವೆಂಬುದನ್ನು ತಿಳಿಸುವದಕ್ಕೇ ಆಚಾರ್ಯರು ಹೆಚ್ಚಾಗಿ ಪ್ರಯತ್ನಿಸಿರುತ್ತಾರೆ.

“ ಆತ್ಮನು ಕರ್ತೃವಲ್ಲ, ಪ್ರಧಾನವೇ ಸಂಸಾರಮೋಕ್ಷಗಳಿಗೆ ಕರ್ತೃ; ಆದರೆ ಆತ್ಮನು ನಿಜವಾಗಿಯೂ ಸಂಸಾರಮೋಕ್ಷಗಳನ್ನು ಅನುಭವಿಸುವ ಭೋಕ್ತೃವಾಗಿರುತ್ತಾನೆ ” ಎಂಬ ಸಾಂಖ್ಯರ ವಾದವನ್ನೇ ಮುಖ್ಯವಾಗಿ ಇಲ್ಲಿ ಖಂಡಿಸಿರುತ್ತದೆ, (೧೦೧). ಸಾಂಖ್ಯನ ಪ್ರಕ್ರಿಯೆ ಏನೆಂದರೆ: ಪ್ರಧಾನವು ಜಡವಾದ್ದರಿಂದ ಮಹತ್ತು, ಅಹಂಕಾರ-ಮುಂತಾದ ತತ್ತ್ವಾಂತರಗಳಾಗಿ ಪರಿಣಮಿಸಬಹುದು. ಅದು ಸಾವಯವವಾಗಿರುವದರಿಂದ ಬೇರೆಬೇರೆಯ ರೂಪಗಳನ್ನು ಪಡೆಯುವ ಅಶುದ್ಧವಸ್ತುವಾಗಿರುತ್ತದೆ. ಆತ್ಮನೇ ಸೃಷ್ಟಿಕರ್ತನಾಗಿ ಜಗದ್ರೂಪದಿಂದ ಪರಿಣಮಿಸುವನೆಂದರೆ ಅವನು ಜಡಸ್ವರೂಪನೂ ಸಾವಯವನೂ ಅನಿತ್ಯನೂ ಅಶುದ್ಧರೂಪನೂ ಆಗಬೇಕಾಗುವದು (೧೦೨). ಆದರೆ ಆತ್ಮನು ಭೋಕ್ತೃಸ್ವರೂಪನಾಗುವಾಗಲೂ ಪರಿಣಮಿಸುವದಿಲ್ಲವಾದ್ದ

ರಿಂದ ಅಷ್ಟಮಾತ್ರದಿಂದ ಅವನಲ್ಲಿ ಯಾವ ದೋಷವೂ ಉಂಟಾಗುವದಿಲ್ಲ (೧೦೩, ೧೦೫). ಆದ್ದರಿಂದ ತರ್ಕಶುದ್ಧವಾಗಿರುವ ಸಾಂಖ್ಯಸಿದ್ಧಾಂತಕ್ಕನುಗುಣವಾಗಿ ಸೃಷ್ಟಿ ವಾಕ್ಯಗಳಿಗೆ ಅರ್ಥವನ್ನು ಮಾಡಬೇಕು. ಅರಸನಿಗೆ ಬೇಕಾದ ಕಾರ್ಯವನ್ನು ಮಾಡಿ ಕೊಡುವ ಅಧಿಕಾರಿಯನ್ನೂ “ಅರಸ” ನೆಂದು ಉಪಚಾರಕ್ಕೆ ಕರೆಯುವಂತೆ ಪುರುಷನಿಗೆ ಭೋಗಮೋಕ್ಷಗಳನ್ನು ಉಂಟುಮಾಡುವದಕ್ಕಾಗಿ ಮಹದಾದಿರೂಪದಿಂದ ಪರಿಣಮಿಸುವ ಪ್ರಧಾನರೂಪವನ್ನೂ ಚೇತನವೆಂದು ಉಪಚಾರಕ್ಕಾಗಿ ಭಾವಿಸಿ ಶ್ರುತಿಯಲ್ಲಿ ಆಲೋಚನಾಪೂರ್ವಕವಾದ ಸೃಷ್ಟಿಯನ್ನು ಹೇಳಿದೆ ಎಂದು ಕಲ್ಪಿಸುವದು ಯುಕ್ತ. ಹಾಗಿಲ್ಲದಿದ್ದರೆ ಆತ್ಮನು ತಾನೇ ತನಗೆ ಬಂಧವನ್ನು ಸೃಷ್ಟಿಸಿಕೊಂಡನೆಂಬ ಅನಿಷ್ಟವೂ ಬಂದೊದಗುತ್ತದೆ.

ಕರ್ತೃತ್ವಭೋಕ್ತೃತ್ವಗಳೆರಡೂ ಅವಿದ್ಯಕವೆಂಬ ವೇದಾಂತಿಯ ಅಭಿಮತ. ವೇನೆಂದರೆ: ಕರ್ತೃತ್ವಭೋಕ್ತೃತ್ವಗಳೆರಡೂ ವಿಕಾರಗಳೇ ಆಗಿರುವಲ್ಲಿ ಕರ್ತೃತ್ವವು ಅವಿದ್ಯಕವೆಂದು ಒಪ್ಪಿಕೊಂಡು ಭೋಕ್ತೃತ್ವವು ಮಾತ್ರ ಪಾರಮಾರ್ಥಿಕವೆಂದು ಹೇಳುವದಕ್ಕೆ ಯಾವ ಕಾರಣವೂ ಇರುವದಿಲ್ಲ (೧೦೪). “ಭೋಕ್ತೃತ್ವವು ಒಂದಾಗಲೂ, ಪುರುಷನು, ದಾಸಿವಾಳದಹೂವಿನಿಂದ ಕೆಂಪಿನ ಸಂಪರ್ಕವನ್ನು ಪಡೆಯುವ ಸ್ಫಟಿಕದಂತೆ ತನ್ನ ಸ್ವರೂಪದಿಂದಲೇ ಇರುತ್ತಾನಾದ್ದರಿಂದ ಚಿನ್ಮಾತ್ರತ್ವವೇ ಅವನ ತತ್ತ್ವವೆಂದಾಗುತ್ತದೆ; ಆದ್ದರಿಂದ ಭೋಕ್ತೃತ್ವವು ಪರಮಾರ್ಥವಾಗಿಯೇ ಆಗುವದೆಂದರೂ ದೋಷವುಂಟಾಗುವದಿಲ್ಲ” ಎಂಬ ಸಾಂಖ್ಯನ ಮತವು ಯುಕ್ತವಲ್ಲ. ಏಕೆಂದರೆ ಪ್ರಧಾನವು ಮಹದಾದಿಗಳಾಗಿ ಮಾರ್ಪಟ್ಟು ಮತ್ತೆ ಪ್ರಧಾನವೇ ಆಗುವಂತೆಯೇ ಪುರುಷನು ಭೋಗಕಾಲಕ್ಕೆ ಭೋಕ್ತೃವಾಗಿ ಮಾರ್ಪಟ್ಟು ಬಳಿಕ ಚಿನ್ಮಾತ್ರವೇ ಆಗುತ್ತಾನೆಂದು ಅವನು ಒಪ್ಪಿರುವದರಿಂದ ಈ ಎರಡು ವಿಕಾರಗಳಲ್ಲಿ ಯಾವ ಹೆಚ್ಚುಕಡಿಮೆಯನ್ನೂ ತರ್ಕದಿಂದ ಸಿದ್ಧಪಡಿಸುವದಕ್ಕೆ ಆಗುವದಾಗಿಲ್ಲ (೧೦೫). ಪುರುಷನು ಭೋಗಕಾಲದಲ್ಲಿಯೂ ಚಿನ್ಮಾತ್ರವೇ ಎಂದರೆಂತೂ ಪುರುಷನ ಭೋಕ್ತೃತ್ವವೂ ಕರ್ತೃತ್ವದಂತೆ ಅವಿದ್ಯಕವೇ ಆಗಿಬಿಡುತ್ತದೆ (೧೦೬). ಅಥವಾ ಅದು ಪರಮಾರ್ಥವೇ ಎನ್ನುವದಾದರೆ ಪ್ರಧಾನಕ್ಕೂ ಪರಮಾರ್ಥವಾದ ಭೋಕ್ತೃತ್ವವನ್ನೇ ಒಪ್ಪಬೇಕಾಗುತ್ತದೆ (೧೦೬). ಭೋಗಕ್ಕೆ ಪ್ರಧಾನಪುರುಷರಿಬ್ಬರೂ ಬೇಕಾಗಿರುವದರಿಂದ ಇಬ್ಬರೂ ಭೋಕ್ತೃಗಳೆಂದು ಒಪ್ಪಿದರೆ ಪುರುಷನಿಗೆ ಪ್ರಧಾನವು ಭೋಗವನ್ನೂ ಮೋಕ್ಷವನ್ನೂ ಉಂಟುಮಾಡಿಕೊಡುತ್ತದೆ-ಎಂದು ಪುರುಷನಿಗೆ ಮುಖ್ಯತ್ವವನ್ನೂ ಪ್ರಧಾನಕ್ಕೆ ಅವನ ಅಧೀನತ್ವವನ್ನೂ ಹೇಳುವದು ತಪ್ಪಾಗುವದು (೧೦೭). ಆದ್ದರಿಂದ ಕರ್ತೃತ್ವಭೋಕ್ತೃತ್ವಗಳೆರಡೂ ಪುರುಷನಿಗೆ ಅವಿದ್ಯೆಯಿಂದ ಕಲ್ಪಿತವಾಗಿರುವವೆಂದು ಸಾಂಖ್ಯರೂ ಒಪ್ಪಬೇಕು (೧೦೮). ಇದರ ಜೊತೆಗೆ ಪ್ರಧಾನವೆಂಬುದು ಪುರುಷನಿಗಿಂತ ನಿಜವಾಗಿಯೇ ಇರುವ ವಸ್ತು ಎಂಬ ಹಟವನ್ನು ತೊರೆದು ಆತ್ಮೈಕ

ತ್ವನನ್ನೇ ಒಪ್ಪಬೇಕು. ಹಾಗಲ್ಲದಿದ್ದರೆ ಆತ್ಮನಿಗಿಂತ ಬೇರೆಯಾಗಿರುವ ಪರಮಾಣುಗಳೇ ಮುಂತಾದವನ್ನು ತಿರಸ್ಕರಿಸುವದಕ್ಕೆ ಯಾವ ಸಾಧಕಯುಕ್ತಿಯೂ ಇಲ್ಲದೆ ಶ್ರುತಿವಿರೋಧದ ಜೊತೆಗೆ ಯುಕ್ತಿವಿರೋಧವೂ ಗಂಟುಬೀಳುತ್ತದೆ (೧೦೪). ಆದ್ದರಿಂದ ಒಬ್ಬನೇ ಆಗಿರುವ ಆತ್ಮನಲ್ಲಿ ಅವಿದ್ಯೆಯಿಂದ ಸವಿಶೇಷತ್ವವು ಕಲ್ಪಿತವಾಗಿರುವದೆಂದೂ (೧೦೩) ಅದನ್ನು ಅಲ್ಲಗಳೆಯುವದಕ್ಕಾಗಿಯೇ ಶಾಸ್ತ್ರವು ಹೊರಟಿದೆಯೆಂದೂ (೧೦೯) ಏರ್ಪಡುತ್ತದೆ. ಈ ರೀತಿಯಲ್ಲಿ ನೋಡಿದರೆ ಅವಿದ್ಯಾಕಲ್ಪಿತವಾದ ನಾಮರೂಪಕರ್ಮಗಳೆಂಬ ಉಪಾಧಿಯಿಂದ ಆಗಿರುವ ಅನೇಕ ಶಕ್ತಿಗಳೂ ಸಾಧನಗಳೂ ಪರಮಾತ್ಮನಿಗೆ ಇರುವದರಿಂದ ಅವನೇ ಸೃಷ್ಟಿಕರ್ತನೆಂಬ ವೇದಾಂತಸಿದ್ಧಾಂತವೇ ನಿರ್ದುಷ್ಟವಾಗಿರುತ್ತದೆ (೧೦೯)

ಭಾಷ್ಯದ ವ್ಯಾಖ್ಯಾನಕಾರರು

ಭಾಷ್ಯಕ್ಕೆ ವ್ಯಾಖ್ಯಾನವನ್ನು ಬರೆದಿರುವವರು “ಶ್ರೀಮದಾನಂದಜ್ಞಾನ”ರೆಂದು ಆನಂದಾಶ್ರಮದಲ್ಲಿದ್ದ ಊಲಯದಲ್ಲಿ ಪ್ರಕಟವಾಗಿರುವ ಪುಸ್ತಕದಲ್ಲಿ ಅಚ್ಚಾಗಿದೆ ಯಾದರೂ ಅದೇ ಪುಸ್ತಕದ ಕೊನೆಯಲ್ಲಿ (ಪು. ೭೬¹) “ಶ್ರೀಮತ್ಕೈವಲ್ಯೇಂದ್ರಶಿಷ್ಯ ಜ್ಞಾನೇಂದ್ರಗುರುಚರಣಸೇವಿನಾರಾಯಣೇಂದ್ರಸರಸ್ವತೀವಿರಚಿತಂ ಪ್ರಶ್ನೋಪನಿಷದ್ವ್ಯಾಖ್ಯಾನವರಣಂ ಸಮಾಪ್ತಮ್” ಎಂಬ ವಾಕ್ಯವು ಐದು ಹಸ್ತಪ್ರತಿಗಳಲ್ಲಿರುವದಾಗಿ ಒಂದು ಟಿಪ್ಪಣಿಯನ್ನೂ ಕೊಟ್ಟಿರುತ್ತದೆ. ಆದ್ದರಿಂದ ವ್ಯಾಖ್ಯಾನಕಾರರು “ನಾರಾಯಣೇಂದ್ರಸರಸ್ವತಿ” ಗಳೆಂಬವರೆಂದೂ ಕೆಲವರ ನುತವಿತ್ತೆಂದು ತಿಳಿಯಬೇಕಾಗಿದೆ. ಈ ವ್ಯಾಖ್ಯಾನದಲ್ಲಿ ವಾಚಸ್ಪತಿಮಿಶ್ರರ ಸೂತ್ರಭಾಷ್ಯವ್ಯಾಖ್ಯಾನವಾದ ಭಾಮತಿಯನ್ನೂ (ಪುಟ ೪೯) ಶಂಕರಾನಂದರವರ ಉಪನಿಷದ್ವ್ಯಾಖ್ಯಾನವನ್ನೂ (ಪು. ೪೯-೫೦) ಪರಾಮರ್ಶಿಸಿರುವದರಿಂದ ಈ ನಾರಾಯಣೇಂದ್ರಸರಸ್ವತಿಗಳು ಆಚಾರ್ಯರಿಗಿಂತ ಬಹಳ ಈಚಿನವರೆಂದು ತಾನೇ ಸ್ಪಷ್ಟವಾಗಿರುತ್ತದೆ. ಆದ್ದರಿಂದ್ಯ ಈ ವ್ಯಾಖ್ಯಾನದಲ್ಲಿ ಸುಷುಪ್ತಿಯಲ್ಲಿ “ಆನಂದಮಯಕೋಶವೆಂಬ ಹೆಸರಿನ ಅಜ್ಞಾನವಿರುವದೆಂದೂ” (ಪು. ೩೨. ೪೨), ಓಂಕಾರೋಪಾಸನಾಪ್ರಕರಣದಲ್ಲಿ ‘ಏಕಮಾತ್ರಾವಿಶಿಷ್ಟೋಂಕಾರಾಭಿಧ್ಯಾನ’ವೆಂಬ ಭಾಷ್ಯಕ್ಕೆ “ಏಕಮಾತ್ರಾತ್ಮಕವಾದ ಓಂಕಾರವು, ಎಂದರೆ ಆಕಾರವು” ಎಂದೂ (ಪು ೪೯) ಬರೆದಿರುವ ಭಾಷ್ಯವಿರುದ್ಧಾಭಿಪ್ರಾಯವನ್ನು ನಾವು ಕೈಬಿಟ್ಟಿರುತ್ತೇವೆ.

ಮುಂಡಕಭಾಷ್ಯವ್ಯಾಖ್ಯಾನದಲ್ಲಿಯೂ ಪ್ರಶ್ನಭಾಷ್ಯವ್ಯಾಖ್ಯಾನದಲ್ಲಿಯೂ ಕಾಣಬರುವ ಸೃಷ್ಟಿವಿಚಾರದ ಅಭಿಪ್ರಾಯವನ್ನು ಪ್ರಸಂಗವಶದಿಂದ ಇಲ್ಲಿ ವಿಮರ್ಶಿಸುವದು

1 ಇಲ್ಲಿ ತೋರಿಸಿರುವ ಪುಟಸಂಖ್ಯೆಗಳು ಆನಂದಾಶ್ರಮದಲ್ಲಿ ಅಚ್ಚಾಗಿರುವ ಆನಂದಗಿರಿ ಕೃತ ವ್ಯಾಖ್ಯಾನವೇತವಾದ ಶಾಂಕರಭಾಷ್ಯದವುಗಳಾಗಿವೆ.

ಯುಕ್ತವೆಂದು ನಮಗೆ ತೋರುತ್ತದೆ. ಮುಂಡಕಭಾಷ್ಯದಲ್ಲಿ ಅಕ್ಷರವೆಂಬ ಹೆಸರಿನ ಪರಮಪುರುಷನಿಂದ ಪಂಚಭೂತೋತ್ಪತ್ತಿಯನ್ನು ವಿವರಿಸುವಾಗ “ಶಬ್ದ, ಸ್ಪರ್ಶ, ರೂಪ, ರಸ, ಗಂಧ—ಎಂಬ ಮುಂದುಮುಂದಿನ ಗುಣಗಳು ಆಯಾ ಭೂತಗಳಲ್ಲಿ ಹಿಂದಿನ ಭೂತಗಳ ಗುಣಗಳೊಡನೆ ಕೂಡಿ ಇರುವವೆಂದು” ಭಾಷ್ಯಕಾರರು (ಮುಂ. ೨-೧-೩, ಭಾ. ಭಾ. ೫೮) ಬರೆದಿರುತ್ತಾರೆ. ಆಗ ವ್ಯಾಖ್ಯಾನಕಾರರು “ಮೊದಲು ಸೂಕ್ಷ್ಮಭೂತಗಳು ಉಂಟಾಗಿ ಪಂಚೀಕರಣದಿಂದ ಸ್ಥೂಲಭೂತಗಳಾದ ಬಳಿಕ ಒಂದೊಂದು ಭೂತದಲ್ಲಿಯೂ ಐದೈದು ಗುಣಗಳು ಏರ್ಪಡುವವೆಂದು ಭಾಂದೋಗ್ಯಾದಿಗಳಲ್ಲಿ ಹೇಳಿರುವಲ್ಲಿ ಈ ಭಾಷ್ಯದಲ್ಲಿ ಮಾತ್ರ ಮೊದಲಿನ ಸೃಷ್ಟಿಯಲ್ಲಿಯೇ ಆಕಾಶಕ್ಕೆ ಒಂದು ಗುಣ, ವಾಯುವಿಗೆ ಎರಡು ಗುಣ, ತೇಜಸ್ಸಿಗೆ ಮೂರು ಗುಣ—ಎಂದು ಮುಂತಾಗಿ ಹೇಳಿರುವುದು ಪಂಚೀಕರಣಪ್ರಕ್ರಿಯೆಗೆ ವಿರುದ್ಧವಾಗಿದೆಯಾದರೂ ಭೂತಸೃಷ್ಟಿಯಲ್ಲಿ ಶ್ರುತಿಗೆ ತಾತ್ಪರ್ಯವಿಲ್ಲವೆಂಬುದನ್ನು ತಿಳಿಸುವದಕ್ಕೆಂದು ಇಲ್ಲಿ ಬೇರೊಂದು ಪ್ರಕ್ರಿಯೆಯನ್ನು ಹೇಳಿರುವದರಿಂದ ದೋಷವಿಲ್ಲ (ಮುಂ. ವ್ಯಾ. ಪು. ೨೨) ಎಂದು ಭಾಷ್ಯವಾಕ್ಯಗಳಿಗೆ ಅವಿರೋಧವನ್ನು ಕಲ್ಪಿಸಿರುತ್ತಾರೆ. **ಪ್ರತ್ನಭಾಷ್ಯದಲ್ಲಿ** (ಭಾ. ಭಾ. ೧೧೨) “ಹಿರಣ್ಯಗರ್ಭನೆಂಬ ಪ್ರಾಣನಿಂದ ಶ್ರದ್ಧೆಯನ್ನೂ ಅಮೇಲೆ ಕರ್ಮಫಲವನ್ನೂ ಅನು(ಭವಿಸುವದಕ್ಕೂ), ಸಾಧಿಸುವದಕ್ಕೂ ಆಶ್ರಯವಾಗಿರುವ ಕಾರಣ ರೂಪವಾದ ಮಹಾಭೂತಗಳನ್ನೂ ಪರಮಾತ್ಮನು ಸೃಷ್ಟಿಸಿದನು. ಪಂಚಭೂತಗಳಲ್ಲಿ ಉತ್ತರೋತ್ತರವಾಗಿ ಒಂದೊಂದು ಗುಣವು ಹೆಚ್ಚುತ್ತಾ ಹೋಗಿರುತ್ತದೆ. ಇವುಗಳಿಂದಲೇ ಕರ್ಮೇಂದ್ರಿಯಗಳೂ ಬುದ್ಧೀಂದ್ರಿಯಗಳೂ ಮನಸ್ಸೂ ಆಗಿರುತ್ತದೆ”-ಎಂದು ಬರೆದಿರುತ್ತದೆ. ಇಲ್ಲಿ ವ್ಯಾಖ್ಯಾನಕಾರರು (ಪ್ರ. ವ್ಯಾ. ಪು. ೭೧, ೭೯) “ಇಲ್ಲಿ ಹಿರಣ್ಯಗರ್ಭಸೃಷ್ಟಿ ಎಂದರೆ ಹಿರಣ್ಯಗರ್ಭನಿಗೆ ಉಪಾಧಿಯಾದ ಸಮಷ್ಟಿಪ್ರಾಣವು. ಸೂಕ್ಷ್ಮಭೂತಗಳಾದಮೇಲೆ ಪ್ರಾಣವನ್ನೂ ಆ ಬಳಿಕ ಪಂಚೀಕೃತವಾದ ಭೂತಗಳನ್ನೂ ಸೃಷ್ಟಿ ಮಾಡಿದನು ಎಂದು ಭಾಷ್ಯಕ್ಕೆ ಅರ್ಥವನ್ನು ಕಲ್ಪಿಸಬೇಕು ಹಾಗಿಲ್ಲದಿದ್ದರೆ ಭೂತಗಳ ಕಾರ್ಯವಾದ ಪ್ರಾಣವು ಭೂತಗಳಿಗಿಂತ ಮೊದಲೇ ಸೃಷ್ಟವಾಯಿತೆಂದು ಭಾಷ್ಯಕಾರರು ವಿರುದ್ಧೋಕ್ತಿಯನ್ನು ಆಡಿದವರಾಗುವರು. ಹಾಗಾದರೆ ಸ್ಥೂಲಭೂತಗಳಾದ ಮೇಲೆ ಇಂದ್ರಿಯಮನಸ್ಸುಗಳ ಸೃಷ್ಟಿಯನ್ನು ಹೇಳಿದಂತಾಗಿ ವಿರುದ್ಧವಚನವಾಗುವದಿಲ್ಲವೆ? ಎಂದರೆ ಪಂಚಭೂತಗಳಿಂದಾಗುವ ಶರೀರವನ್ನು ಆಶ್ರಯಿಸಿಕೊಂಡೇ ಇಂದ್ರಿಯಮನಸ್ಸುಗಳು ಕೆಲಸಮಾಡಬೇಕಾಗಿರುವದರಿಂದ ಹೀಗೆ ಕ್ರಮವನ್ನು ಹೇಳಿದೆ ಎಂದು ತಿಳಿಯಬೇಕು” ಎಂಬರ್ಥದ ವಾಕ್ಯಗಳನ್ನು ಬರೆದಿರುತ್ತಾರೆ.

ಈ ಎರಡು ವ್ಯಾಖ್ಯಾನಗಳೂ ಒಂದಕ್ಕೊಂದು ವಿರುದ್ಧವಾಗಿರುವವೆಂಬುದನ್ನು ನಾಚಕರು ಮೊದಲು ಮನದಂದುಕೊಳ್ಳಬೇಕು. ಮುಂಡಕವ್ಯಾಖ್ಯಾನದಲ್ಲಿ ಭಾಷ್ಯವು ಪಂಚೀಕರಣಪ್ರಕ್ರಿಯೆಗೆ ವಿರುದ್ಧವಾಗಿದೆ ಎಂದು ಕಂಠೋಕ್ತವಾಗಿ ಹೇಳಿರುತ್ತದೆ ;

ಪ್ರಶ್ನವ್ಯಾಖ್ಯಾನದಲ್ಲಿ ಪಂಚೀಕರಣಕ್ಕೆ ಅನುಗುಣವಾಗಿಯೇ ಭಾಷ್ಯಕ್ಕೆ ಅರ್ಥವನ್ನು ಮಾಡಿರುತ್ತದೆ. ಉಪನಿಷತ್ತಿನ ಶಾಂಕರಭಾಷ್ಯವನ್ನು ಗ್ರಂಥಾಂತರದ ಶಾಂಕರ ಭಾಷ್ಯಕ್ಕೆ ಹೋಲಿಸಿ ಏಕವಾಕ್ಯತೆಯನ್ನು ಕಲ್ಪಿಸುವ ಪ್ರಯತ್ನವು ಈ ಎರಡು ವ್ಯಾಖ್ಯಾನಗಳಲ್ಲಿಯೂ ಕಂಡುಬರುವುದಿಲ್ಲ.

ಸೃಷ್ಟಿಯನ್ನು ಪ್ರತಿಪಾದಿಸಿರುವದರಲ್ಲಿ ಶ್ರುತಿಗೆ ಪರಮತಾತ್ಪರ್ಯವಿಲ್ಲವೆಂದು ಭಾಷ್ಯಕಾರರೂ ಬರೆದಿರುತ್ತಾರಾದರೂ ಆಕಾಶಾದಿಸೃಷ್ಟಿವಚನಗಳೂ ಪರಸ್ಪರವಿರುದ್ಧವಲ್ಲವೆಂದು ಬಾದರಾಯಣರು ತೋರಿಸಿಕೊಟ್ಟಿರುತ್ತಾರೆಂದೂ (ಸೂ. ಭಾ. ೧-೪-೧೪) ಶ್ರುತಿಗಳು ಪರಸ್ಪರವಿರುದ್ಧವಾಗಿರುವದರಿಂದ ಅವೈದಿಕರ ಪಕ್ಷಗಳಂತೆ ವೇದಾಂತಿಗಳ ಪಕ್ಷವೂ ಅಪ್ರಮಾಣವೆಂಬ ಶಂಕೆಯನ್ನು ಪರಿಹರಿಸುವದಕ್ಕಾಗಿ (ಸೂ. ಭಾ. ೨-೩-೧) ಅವರು ಸೃಷ್ಟಿಕ್ರಮವನ್ನು ಅಂಗೀಕರಿಸಿರುತ್ತಾರೆಂದೂ ಸೂತ್ರಭಾಷ್ಯದಲ್ಲಿ ಅವರು ವಿವರಿಸಿರುತ್ತಾರಾದ್ದರಿಂದಲೂ ಭಾಷ್ಯಗತಸೃಷ್ಟಿವಾಕ್ಯಗಳನ್ನೂ ಸಮರಸವಾಗಿ ಮಾಡಿಕೊಳ್ಳುವುದು ಅವಶ್ಯವಾಗಿರುತ್ತದೆ.

ಈ ದೃಷ್ಟಿಯಿಂದ ನೋಡುವಾಗ ತೋರುವದೇನೆಂದರೆ, ಮುಂಡಕಭಾಷ್ಯದಲ್ಲಿ (೧-೧-೮ ಭಾ. ಭಾ. ೨೨) ಜಗತ್ಸೃಷ್ಟಿಯ ಕ್ರಮವನ್ನು ಹೇಳುವದಕ್ಕೇ ಶ್ರುತಿಯು ಬಂದಿರುವದೆಂಬ ಸ್ಪಷ್ಟೋಕ್ತಿಯಿದೆ. ಅಲ್ಲಿ ಅವ್ಯಾಕ್ಯತದಿಂದ ಪ್ರಾಣ ಅಥವಾ ಹಿರಣ್ಯಗರ್ಭ, ಹಿರಣ್ಯಗರ್ಭನಿಂದ ಮನಸ್ಸು, ಮನಸ್ಸಿನಿಂದ ಆಕಾಶಾದಿಭೂತಪಂಚಕ, ಆಬಳಿಕ ಅಂಡಕ್ರಮದಿಂದ ಭೂರಾದಿಲೋಕಗಳು-ಹೀಗೆ ಒಂದರಿಂದ ಒಂದು ಆದವು ಎಂದು ಹೇಳಿರುತ್ತದೆ. ಇದರಂತೆಯೇ ಪ್ರಶ್ನಭಾಷ್ಯದಲ್ಲಿಯೂ (ಪ್ರ. ೬-೩, ಭಾ. ಭಾ. ೯೯) ಪ್ರಾಣಾದಿಕಲೆಗಳ ಸೃಷ್ಟಿಕ್ರಮವನ್ನು ಶ್ರುತಿಯಲ್ಲಿ ಹೇಳಿದೆಯೆಂದೇ ಬರೆದಿರುತ್ತದೆ. ಅಲ್ಲಿ ಹಿರಣ್ಯಗರ್ಭ, ಶ್ರದ್ಧೆ, ಪಂಚಭೂತಗಳು, ಇಂದ್ರಿಯಗಳು, ಮನಸ್ಸು-ಹೀಗೆ ಸೃಷ್ಟಿಯಾಯಿತೆಂದು ವರ್ಣಿಸಿರುತ್ತದೆ. ಇವೆರಡು ಶ್ರುತಿಗಳಿಗೂ ಏಕವಾಕ್ಯತೆಯಾಗುವದು ಕಷ್ಟ; ಏಕೆಂದರೆ ಮುಂಡಕದಲ್ಲಿ ಮನಸ್ಸಿನಿಂದ ಭೂತಪಂಚಕವಾಯಿತೆಂದಿದೆ, ಪ್ರಶ್ನದಲ್ಲಿ ಭೂತಗಳಿಂದ ಇಂದ್ರಿಯವೂ ಮನಸ್ಸೂ ಆಯಿತೆಂದಿದೆ. ಈ ವಿರೋಧಕ್ಕೆ ನಮಗೆ ತೋರುವ ಪರಿಹಾರವೇನೆಂದರೆ, ಮುಂಡಕದಲ್ಲಿ ಹೇಳಿರುವ ಮನಸ್ಸು ಸಮಷ್ಟ್ಯವಾಧಿಯು; ಇದನ್ನು ಶ್ರದ್ಧೆಯೆಂಬ ಮಾತಿನಿಂದಲೇ ಉಪಲಕ್ಷಣವಾಗಿ ಪ್ರಶ್ನದಲ್ಲಿ ಹೇಳಿರುತ್ತದೆ. ಪ್ರಶ್ನದಲ್ಲಿ ಹೇಳಿರುವ ಮನಸ್ಸೂ ಇಂದ್ರಿಯಗಳೂ ಭೂತಗಳಿಂದ ಉಂಟಾಗುವ ವ್ಯಷ್ಟಿಗಳು. ಹೀಗೆ ಅರ್ಥವನ್ನು ಮಾಡಿದರೆ ಸೂತ್ರಭಾಷ್ಯದಲ್ಲಿ ಹೇಳಿರುವ (ಸೂ. ಭಾ. ೨-೩-೧೫) ಭೌತಿಕಕರಣಗಳು, ಅಭೌತಿಕಕರಣಗಳು-ಎಂಬ ವಿಕಲ್ಪಕ್ಕೂ ಬೃಹದಾರಣ್ಯಕಭಾಷ್ಯದಲ್ಲಿ (೧-೨-೧, ೨೨) ಹೇಳಿರುವ ಮನಸ್ಸು ಮತ್ತು ಭೂತಸೃಷ್ಟಿ, ಅಂಡೋತ್ಪತ್ತಿ-ಈ ಕ್ರಮಕ್ಕೂ ಹೊಂದುಗಡೆಯಾಗುವದೆಂದು ಹೇಳಬಹುದು. ಮುಂಡಕ (೨-೧-೩), ಪ್ರಶ್ನ (೬-೪), ತೈತ್ತಿರೀಯ (೨-೧)-

ಈ ಭಾಷ್ಯಗಳಲ್ಲಿಯೂ ಆಕಾಶಾದಿಯಾಗಿ ಭೂತಗಳಲ್ಲಿ ಒಂದೊಂದು ಗುಣವು ಹೆಚ್ಚುತ್ತಾಹೋಗಿ ಪೃಥ್ವಿಯಲ್ಲಿ ಐದು ಗುಣಗಳಿರುವವೆಂದು ಹೇಳಿರುವುದು ಸೂಕ್ಷ್ಮ ಭೂತಗಳ ವಿಷಯವೇ ಎಂದೂ ಅವುಗಳಿಂದ ಪಂಚೀಕೃತವಾದ ಭೂತಗಳುಂಟಾಗುವಾಗ ಒಂದೊಂದು ಸ್ಥೂಲಭೂತದಲ್ಲಿಯೂ ಐದು ಗುಣಗಳೂ ಇರುವವೆಂದೂ ಕಲ್ಪಿಸಿದರೆ ಛಾಂದೋಗ್ಯದಲ್ಲಿ ಭಾಷ್ಯಕಾರರು (೬-೩-೩, ೪) ಹೇಳಿರುವ ಪಂಚೀಕರಣಕ್ಕೂ ವಿರೋಧವಾಗುವದಿಲ್ಲವೆಂದು ತೋರುತ್ತದೆ. ಇಲ್ಲಿ ನಾವು ಕಲ್ಪಿಸಿರುವ ಏಕವಾಕ್ಯತಾ ಪ್ರಕ್ರಿಯೆಯಲ್ಲಿರುವ ಗುಣದೋಷಗಳನ್ನು ನಿರ್ಣಯಿಸುವ ಭಾರವನ್ನು ತತ್ತ್ವ ವಿಮರ್ಶಕರಾದ ವಿದ್ವಾಂಸರಿಗೆ ಬಿಟ್ಟುಬಿಟ್ಟು ಈ ಪೀಠಿಕೆಯನ್ನು ಇಲ್ಲಿಗೆ ಮುಗಿಸುತ್ತೇವೆ.

ಯ. ಸುಬ್ರಹ್ಮಣ್ಯಶರ್ಮ.

ಸಂಕೇತಾಕ್ಷರಗಳ ವಿವರಣೆ

ಅ ವೇ.	ಅರ್ಥವೇದ
ಋ. ವೇ.	ಋಗ್ವೇದ
ಕಾ.	...	ಕಾಷೀತಕೀ ಬ್ರಾಹ್ಮಣೋಪನಿಷತ್ತು
ತೈ. ಅ.	ತೈತ್ತಿರಿಯಾರಣ್ಯಕ
ಮಾಂ. ಕಾ.	ಮಾಂಡೂಕ್ಯಕಾರಿಕಾ
ಯಾ. ಸ್ಮೃ.	ಯಾಜ್ಞವಲ್ಕ್ಯಸ್ಮೃತಿ

ವಿಶೇಷ:—ಉಪನಿಷತ್ತುಗಳು, ಗೀತೆ, ಸೂತ್ರ-ಇವನ್ನೂ ಇವುಗಳ ಭಾಷ್ಯಗಳನ್ನೂ ಆಯಾ ಆದ್ಯಾಕ್ಷರಗಳಿಂದ ತಿಳಿಸಿದೆ. ಉದಾ: ತೈ = ತೈತ್ತಿರಿಯಭಾಷ್ಯ. ಇಲ್ಲಿ ಕೊಡದೆ ಇರುವ ಮಿಕ್ಕ ಸಂಕೇತಗಳನ್ನು ಮುಂದಕೋಪನಿಷತ್ತಿನಲ್ಲಿ ಕೊಟ್ಟಿರುವ ವಿವರಣೆಯಂತೆ ಅರಿಯಬೇಕು.

ವಿಷಯಾನುಕ್ರಮಣಿಕೆ

ಭಾಷ್ಯಕಾರರ ಅವತರಣಿಕೆ

ಒಂದನೆಯ ಪ್ರಶ್ನೆ

ಸುಕೇಶಾದಿಗಳ ಗುರೂಪಪತ್ತಿ (೨-೩)-ಕಬಂಧಿಯ ಪ್ರಶ್ನೆ: ಪ್ರಜೆಗಳು ಏತರಿಂದ ಹುಟ್ಟುತ್ತಾರೆ? (೪) ಪ್ರಜಾಪತಿಯಿಂದ ರಯಿಪ್ರಾಣಗಳ ಸೃಷ್ಟಿ (೫)-ರಯಿ ಮತ್ತು ಪ್ರಾಣ ಎಂದರೆ ಯಾರು? (೬-೧೧)-ಸಂವತ್ಸರರೂಪಿಯಾದ ಪ್ರಜಾಪತಿ (೧೨-೧೬)-ಮಾಸರೂಪಿಯಾದ ಪ್ರಜಾಪತಿ (೧೭)-ಅಹೋರಾತ್ರರೂಪನಾದ ಪ್ರಜಾಪತಿ (೧೮) ಅನ್ನರೂಪನಾದ ಪ್ರಜಾಪತಿ (೧೯)-ಕರ್ಮಿಗಳಿಗೂ ಸಮುಚ್ಚಯಾನುಷ್ಠಾನವನ್ನು ಮಾಡುವವರಿಗೂ ದೊರಕುವ ಫಲಗಳು (೨೦-೨೩). ಪುಟ ೨-೨೯.

ಎರಡನೆಯ ಪ್ರಶ್ನೆ

ಈ ಪ್ರಶ್ನೆಯ ಸಂಬಂಧ (೨೩-೨೪)-ಪ್ರಾಣಸಂವಾದ (೨೫-೨೬)-ಮುಖ್ಯಪ್ರಾಣನ ಹೆಚ್ಚು ಗಾರಿಕೆ (೨೭) ಮುಖ್ಯಪ್ರಾಣನ ಸ್ತುತಿ (೨೮-೩೬). ಪುಟ ೩೦-೪೫.

ಮೂರನೆಯ ಪ್ರಶ್ನೆ

ಕೌಸಲ್ಯನ ಪ್ರಶ್ನೆ: ಪ್ರಾಣನ ಉತ್ಪತ್ತಾದಿಗಳು ಹೇಗೆ ಆಗುತ್ತವೆ? (೩೭)-ಓಪ್ಪಲಾದನು ಕೌಸಲ್ಯನನ್ನು ಮೆಚ್ಚಿದ್ದು (೩೮) ಪ್ರಾಣದ ಉತ್ಪತ್ತಿ: ಅದು ಶರೀರಕ್ಕೆ ಬರುವ ಬಗೆ (೩೯)-ಪ್ರಾಣದ ವಿಭಾಗಕ್ರಮ (೪೦-೪೪)-ಪ್ರಾಣವು ಅಧ್ಯಾತ್ಮಾಧಿಭೂತಗಳನ್ನು ಧರಿಸಿರುವ ಬಗೆ (೪೫-೪೭)-ಪ್ರಾಣೋಪಾಸನೆಯ ಫಲ (೪೮-೫೦). ಪುಟ ೪೬-೬೧.

ನಾಲ್ಕನೆಯ ಪ್ರಶ್ನೆ

ಮುಂದಿನ ಗ್ರಂಥದ ಸಂಬಂಧ (೫೧) ಈ ಪ್ರಶ್ನೆಯ ವಿಷಯ (೫೨-೫೪)-ಕರಣಗಳ ಸಿದ್ಧಿ (೫೫)-ಪ್ರಾಣಗಳ ಎಚ್ಚರ, ಪ್ರಾಣಾನ್ನಿಹೋತ್ರದ ಭಾವನೆ (೫೬-೬೨) ಮನಸ್ಸಿನ ಸ್ವಾತಂತ್ರ್ಯದ ಬಗ್ಗೆ ಅಕ್ಷೇಪಸಮಾಧಾನಗಳು (೬೨)-ಸ್ವಯಂಜ್ಯೋತಿಷ್ಣವದ ಚರ್ಚೆ (೬೩-೬೬)-ಕನಸಿನಲ್ಲಾಗುವ ಅನುಭವದ ವಿವರ (೬೭)-ಸುಷುಪ್ತಿಯಲ್ಲಾಗುವ ನಿರುಪಾಧಿಕ ಸುಖ (೬೮)-ಸುಷುಪ್ತಿಯಲ್ಲಿರುವ ಅದ್ವಯಾತ್ಮಸ್ವರೂಪ (೬೯-೭೪)-ಉಪಸಂಹಾರ (೭೫-೭೭). ಪುಟ ೬೨-೯೩.

ಐದನೆಯ ಪ್ರಶ್ನೆ

ಈ ಪ್ರಶ್ನೆಯ ಸಂಬಂಧ (೭೮) ಸತ್ಯಕಾಮನ ಪ್ರಶ್ನೆ: ಓಂಕಾರಧ್ಯಾನದ ಫಲವೇನು? (೭೯)-ಓಂಕಾರವು ಬ್ರಹ್ಮಪ್ರತೀಕ (೮೦) ಮಾತ್ರಗಳಲ್ಲಿ ಒಂದೊಂದರ ಜ್ಞಾನದಿಂದ ಕೂಡಿದ ಉಪಾಸನೆ (೮೧-೮೨) ಓಂಕಾರದ ಪೂರ್ಣೋಪಾಸನೆಯ ಫಲ (೮೩)-ಉಪಸಂಹಾರ (೮೪-೮೫). ಪುಟ ೯೪-೧೦೯.

ಆರನೆಯ ಪ್ರಶ್ನೆ

ಈ ಪ್ರಶ್ನೆಯ ಸಂಬಂಧ (೮೭)-ಸುಕೇಶನ ಪ್ರಶ್ನೆ: ಜೋಡಶಕಲೆಗಳ ಪುರುಷನಿರುವ ದೆಲ್ಲಿ? (೮೮)-ಪುರುಷನು ಶರೀರದೊಳಗೇ ಇರುತ್ತಾನೆ (೮೯-೯೦) ಅತ್ಯಚ್ಚಿತ್ತನೈವು ಕೂಟಿಸ್ಥವೂ ಅದ್ವಿತೀಯವೂ ಆಗಿದೆ (೯೧)-ಜ್ಞಾನಕ್ಕೆ ಅಭಾವವಿಲ್ಲ (೯೨)-ಜ್ಞಾನವು ಜ್ಞೇಯವಲ್ಲ (೯೩)-ಕೂಟಿಸ್ಥಚೈತನ್ಯವಾದದಲ್ಲಿ ಯಾವ ದೋಷವೂ ಇಲ್ಲ (೯೪)-ಪುರುಷನು ಶರೀರದಲ್ಲಿರುವ ಬಗೆ (೯೫-೯೬)-ಪುರುಷನಿಂದ ಕಲೆಗಳ ಸೃಷ್ಟಿ (೯೯-೧೦೦) ಅತ್ಮನು ಸೃಷ್ಟಿಕರ್ತನೆಂಬ ಬಗ್ಗೆ ಚರ್ಚೆ (೧೦೧-೧೦೨)-ಅತ್ಮನಲ್ಲಿರುವ ಕರ್ತೃತ್ವಭೋಕ್ತೃತ್ವಗಳೆರಡೂ ಅವಿದ್ಯಕೆ (೧೦೩)-ಸಾಂಖ್ಯಾದಿಮತಗಳ ಖಂಡನೆಯ ಉದ್ದೇಶ (೧೦೪)-ಅತ್ಮನ ಕರ್ತೃತ್ವ ಭೋಕ್ತೃತ್ವಗಳೆರಡೂ ಅಪರಮಾರ್ಥವೆಂದು ಒಪ್ಪಬೇಕು (೧೦೫)-ಅದ್ವೈತ ಪ್ರಕ್ರಿಯೆಯಲ್ಲಿ ಯಾವ ದೋಷವೂ ಇಲ್ಲ (೧೦೬)-ಆಚೇತನಕರ್ತೃತ್ವವಾದದಲ್ಲಿ ದೋಷ (೧೦೭)-ಅವಿದ್ಯೆಯಿಂದ ಕಲೆಗಳ ಉತ್ಪತ್ತಿ, ವಿದ್ಯೆಯಿಂದ ಲಯ (೧೦೮)-ಕಥೆಯ ಉಪಸಂಹಾರ (೧೦೯).

ಪುಟ ೧೧೦-೧೧೪.

ಉಪನಿಷತ್ತಿನ ಸಾರ	ಪುಟ ೧೦೫-೧೦೯
ಮಂತ್ರಗಳ ಅನುಕ್ರಮಣಿಕೆ	ಪುಟ ೧೧೦-೧೧೨
ಶಬ್ದಾನುಕ್ರಮಣಿಕೆ	ಪುಟ ೧೧೩-೧೧೮

ಶ್ರೀ ಶಾಂಕರಭಾಷ್ಯಸಮೇತ

ಪ್ರಶ್ನೋಪನಿಷತ್ತು

ಭಾಷ್ಯಕಾರರ ಅವತರಣಿಕೆ

(ಭಾಷ್ಯ)

೧. ಮನ್ಮೋಕ್ಷಸ್ಯಾರ್ಥಸ್ಯ ಪಿಸ್ತರಾನುವಾದಿ ಇದಂ ಬ್ರಾಹ್ಮಣಮ್ ಆರಭ್ಯ ತೇ | ಋಷಿಪುತ್ರ ಪ್ರತಿವಚನಾಖ್ಯಾಯಿಕಾ ತು ವಿದ್ಯಾಸ್ತುತಯೇ | ಏವಂ ಸಂವತ್ಸರ ಬ್ರಹ್ಮಚರ್ಯಸಂವಾಸಾದಿಯುಕ್ತೈಃ ತಪೋಯುಕ್ತೈರ್ಗ್ರಾಹ್ಯಾಃ ಪಿಪ್ಪಲಾದವತ್^೧ ಸರ್ವಜ್ಞಕಲ್ಪೈರಾಚಾರ್ಯೈರ್ವಕ್ತವ್ಯಾ ಚ ನ^೨ ಯೇನ ಕೇನಚಿದಿತಿ ವಿದ್ಯಾಂ ಸ್ತೌತಿ| ಬ್ರಹ್ಮಚರ್ಯಾದಿಸಾಧನಸೂಚನಾಚ್ಚ ತತ್ಕರ್ತವ್ಯತಾ ಸ್ಯಾತ್ ||

(ಭಾಷ್ಯಾರ್ಥ)

ಮಂತ್ರದಲ್ಲಿ ಹೇಳಿದ ಏಷಯವನ್ನು ವಿಸ್ತಾರವಾಗಿ ತಿರುಗಿ ಹೇಳುವ ಈ ಬ್ರಾಹ್ಮಣವನ್ನು^೧ ಪ್ರಾರಂಭಿಸಿರುತ್ತದೆ. ಋಷಿಗಳು ಕೇಳಿದಂತೆಯೂ (ಪಿಪ್ಪಲಾದನು ಅದಕ್ಕೆ) ಉತ್ತರಕೊಟ್ಟಂತೆಯೂ ಕಥೆಯನ್ನು ಬರೆದಿರುವುದು ವಿದ್ಯೆಯನ್ನು ಹೊಗಳುವದಕ್ಕೆ. ಹೀಗೆ^೨ (ಒಂದು) ವರ್ಷ ಬ್ರಹ್ಮಚರ್ಯ (ಗುರುಕುಲ) ವಾಸ ದಿಂದ ಕೂಡಿ ತಪಸ್ಸಿನಿಂದ ಕೂಡಿರುವವರು ಮಾತ್ರ^೩ ಇದನ್ನು ತಿಳಿಯುವದಕ್ಕಾಗು

1. " ಸಂವತ್ಸರಬ್ರಹ್ಮಚರ್ಯಸಂವಾಸಾದಿತಪೋಯುಕ್ತೈಃ " ಎಂದು ವಾ|| ಪಾಠ.
2. " ಪಿಪ್ಪಲಾದಾದಿವತ್ " ಎಂಬ ಅ|| ಪಾಠದಲ್ಲಿ ' ಆದಿ ' ಹೆಚ್ಚು.
3. " ನ ಸಾ " ಎಂಬ ಅ|| ಪಾಠದಲ್ಲಿ ' ಸಾ ' ಹೆಚ್ಚು.
4. ಮುಂಡಕವನ್ನು ಮಂತ್ರವೆಂದೂ ಪ್ರಶ್ನೋಪನಿಷತ್ತನ್ನು ಬ್ರಾಹ್ಮಣವೆಂದೂ, ಇವ್ವು ಕೊಂಡಿದೆ.
5. ಸುಕೇಶಾದಿಗಳಂತೆ.
6. ಒಂದನೆಯ ಪ್ರಶ್ನೆ ಎರಡನೆಯ ಮಂತ್ರದಲ್ಲಿ ತಪಸ್ಸು, ಬ್ರಹ್ಮಚರ್ಯ, ಶ್ರದ್ಧೆ-ಇವುಗಳಿಂದಕೂಡಿ ಗುರುಕುಲದಲ್ಲರಬೇಕೆಂದು ಹೇಳಿದೆ.

ತ್ತದೆ; ಪಿಪ್ಪಲಾದನಂತೆ ಸರ್ವಜ್ಞರಂತಿರುವ ಅಚಾರ್ಯರಿಂದ ಮಾತ್ರ ಇದನ್ನು ಹೇಳುವದಕ್ಕಾಗುತ್ತದೆಯೇ ಹೊರತು ಯಾರಿಂದರೆ ಅವರು! (ಹೇಳುವದಕ್ಕೂ ಅರಿತು ಕೊಳ್ಳುವದಕ್ಕೂ ಆಗಲಾರದು) ಎಂದು ವಿದ್ಯೆಯನ್ನು ಇಲ್ಲಿ ಹೊಗಳಿದೆ.² ಬ್ರಹ್ಮ ಚರ್ಯವೇ ಮುಂತಾದ ಸಾಧನಗಳನ್ನು ಸೂಚಿಸಿರುವದರಿಂದ ಅವನ್ನು ಮಾಡಬೇಕೆಂದು³ (ವಿಧಿಸಿದಂತೆಯೂ) ಆಗುವದು.



ಒಂದನೆಯ ಪ್ರಶ್ನೆ

ಸುಕೇಶಾದಿಗಳ ಗುರೂಪಸತ್ತಿ

ಸುಕೇಶಾ ಚ ಭಾರದ್ವಾಜಃ ಶೈಬ್ಯಶ್ಚ ಸತ್ಯಕಾಮಃ ಸೌರ್ಯಾ
ಯಣೀ ಚ ಗಾರ್ಗ್ಯಃ ಕೌಸಲ್ಯಶ್ಚಾಶ್ವಲಾಯನೋ ಭಾರ್ಗವೋ
ವೈದರ್ಭಿಃ ಕಬನ್ಧೀ ಕಾತ್ಯಾಯನಸ್ತೇ ಹೈತೇ ಬ್ರಹ್ಮಸರಾ
ಬ್ರಹ್ಮನಿಷ್ಠಾಃ ಪರಂ ಬ್ರಹ್ಮಾನೈಷಮಾಣಾ ಏಷ ಹ ವೈ ತತ್
ಸರ್ವಂ ವಕ್ಷ್ಯತೀತಿ ತೇ ಹ ಸಮಿತ್ತಾಣಿಯೋ ಭಗವಂತಂ
ಪಿಪ್ಪಲಾದನುಪಸನ್ನಾಃ

|| ೧ ||

೧. ಸುಕೇಶಭಾರದ್ವಾಜನೂ ಶೈಬ್ಯಸತ್ಯಕಾಮನೂ ಸೌರ್ಯಾ
ಯಣಿ ಗಾರ್ಗ್ಯನೂ ಕೌಸಲ್ಯ ಅಶ್ವಲಾಯನನೂ ಭಾರ್ಗವವೈದರ್ಭಿಯೂ
ಕಬಂಧಿಕಾತ್ಯಾಯನನೂ-ಆ ಇವರು ಬ್ರಹ್ಮಸರರಾಗಿ ಬ್ರಹ್ಮನಿಷ್ಠರಾಗಿದ್ದರು.
ಪರಬ್ರಹ್ಮವನ್ನು ಹುಡುಕಿಕೊಂಡು “ ಈತನೇ ಅದೆಲ್ಲವನ್ನೂ ಹೇಳುವನು ”
ಎಂದು ಅವರು ಸಮಿತ್ತಾಣಿಗಳಾಗಿ ಭಗವಂತನಾದ ಪಿಪ್ಪಲಾದನ ಬಳಿಗೆ
ಬಂದರು.

1. ಸಾಧನರಹಿತರು ಇದನ್ನು ಅರಿತುಕೊಳ್ಳಲಾರರು. ಸತ್ಯ, ತಪಸ್ಸು, ಬ್ರಹ್ಮ
ಚರ್ಯ-ಇವುಗಳನ್ನು ಮುಂ. ೩-೧-೫ ರಲ್ಲಿ ವಿಧಿಸಿರುವದನ್ನು ಇಲ್ಲಿ ನೆನಪಿಗೆ ತಂದು
ಕೊಳ್ಳಬೇಕು.

2. ಗುರುಶಿಷ್ಯರನ್ನು ಹೇಳಿರುವದು ವಿದ್ಯೆಯನ್ನು ಹೊಗಳುವದಕ್ಕೆ. ಮುಂ. ಭಾ.
ಸಂಬಂಧ ಭಾ. ಭಾ. ೧ ನ್ನು ನೋಡಿ.

3. ವಿದ್ಯೆಯನ್ನು ಹೊಗಳುವದಕ್ಕಾಗಿ ಬ್ರಹ್ಮಚರ್ಯಾದಿಗಳನ್ನು ಹೇಳಿದ್ದರೂ
ಅವನ್ನು ಅವಶ್ಯವಾಗಿ ಮಾಡಬೇಕೆಂದು ಶ್ರುತಿಯ ಅಭಿಪ್ರಾಯ.

(ಭಾಷ್ಯ)

೨. ಸುಕೇಶಾ ಚ ನಾಮತಃ, ಭರದ್ವಾಜಸ್ಯ ಅಪತ್ಯಂ ಭಾರದ್ವಾಜಃ | ಶೈಬ್ಯಶ್ಚ ಪಿಬೇರಪತ್ಯಂ ಶೈಬ್ಯಃ, ಸತ್ಯಕಾಮೋ ನಾಮತಃ | ಸೌರ್ಯಾಯಣೇ | ಸೂರ್ಯಸ್ಯ ಅಪತ್ಯಂ ಸೌರ್ಯಃ | ತಸ್ಯ ಅಪತ್ಯಂ ಸೌರ್ಯಾಯಣೇ | ಛಾನ್ದಸಃ¹ ಸೌರ್ಯಾಯಣೇ ಇತಿ ಗಾಂಧ್ಯಃ ಗರ್ಗಗೋತ್ರೋತ್ಪನ್ನಃ | ಕೌಸಲ್ಯಶ್ಚ ನಾಮತಃ, ಅಶ್ವಲಸ್ಯ ಅಪತ್ಯಮ್ ಅಶ್ವಲಾಯನಃ | ಭಾರ್ಗವಃ ಭೃಗೋರ್ಗೋತ್ರಾಪತ್ಯಂ ಭಾರ್ಗವಃ ವೈದರ್ಭಿಃ ವಿದರ್ಭೀ (ಮು) ಭವಃ | ಕಬಂದೀ ನಾಮತಃ, ಕಾತ್ಯಸ್ಯ ಅಪತ್ಯಂ ಕಾತ್ಯಾಯನಃ ವಿದ್ಯಮಾನಃ ಪ್ರಪಿತಾಮಹಃ ಯಸ್ಯ ಸಃ | ಯುವಸ್ವತ್ಯಯಃ | ತೇ ಹ ಏತೇ ಬ್ರಹ್ಮಪರಾಃ ಆಪರಂ ಬ್ರಹ್ಮ ಪರಶ್ಚೇನ ಗತಾಃ ! ತದನುಷ್ಠಾನಸಿಷ್ಠಾಶ್ಚ ಬ್ರಹ್ಮನಿಷ್ಠಾಃ | ಪರಂ ಬ್ರಹ್ಮ ಅನ್ವೇಷಮಾಣಾಃ ಕಿಂ ತತ್ ಯನ್ನಿತ್ಯಂ ವಿಚ್ಛೇಯಮ್ ಇತಿ ತತ್ಪ್ರಾಪ್ತೃಭಿಃ ಯಥಾಕಾಮಂ ಯತಿಷ್ಯಾಮಃ ಇತ್ಯೇವಂ ತದನ್ವೇಷಣಂ ಕುರ್ವಂತಃ | ತದಧಿಗಮಾಯ ಏಷ ಹ ವೈ ತತ್ ಸರ್ವಂ ವಕ್ಷ್ಯತಿ ಇತಿ ಆಚಾರ್ಯಮ್ ಉಪಜಗ್ಮುಃ | ಕಥಮ್ ? ತೇ ಹ ಸಮಿತ್ತಾಣಯಃ ಸಮಿದ್ಭಾರಗೃಹೀತಹಸ್ತಾಃ ಸಂತಃ ಭಗವಂತಂ ಪೂಜಾವಂತಂ ಪಿಪ್ಸುಲಾದಮ್ ಆಚಾರ್ಯಮ್ ಉಪಸನ್ನಾಃ ಉಪಜಗ್ಮುಃ ||

(ಭಾಷ್ಯಾರ್ಥ)

(“ ಸುಕೇಶಭಾರದ್ವಾಜನು ” ಎಂಬಲ್ಲಿ) ಸುಕೇಶನೆಂಬುದು ಹೆಸರು, ಭರದ್ವಾಜನ ಮಗನಾದ್ದರಿಂದ ಭಾರದ್ವಾಜನು (ಎಂದು ಕರೆದಿದೆ)². (ಹೀಗೆಯೇ) ಶೈಬ್ಯ (ಸತ್ಯಕಾಮ) ನೂ ಎಂಬಲ್ಲಿ ಶಿಬಿಯ ಮಗನಾದ್ದರಿಂದ ಶೈಬ್ಯನು ; ಸತ್ಯಕಾಮನೆಂಬುದು ಹೆಸರು. (ಸೌರ್ಯಾಯಣೇ ಗಾಂಧ್ಯನೂ ಎಂಬಲ್ಲಿ) ಸೂರ್ಯನ ಮಗನು ಸೌರ್ಯನು ; ಅವನ ಮಗನು ಸೌರ್ಯಾಯಣಿಯು ; (“ ಸೌರ್ಯಾಯಣಿ ” ಎಂಬುದಕ್ಕೆ ಬದಲು) ಸೌರ್ಯಾಯಣೇ ಎಂದು (ಉಪನಿಷತ್ತಿನಲ್ಲಿ ಪ್ರಯೋಗಿಸಿರುವುದು) ವೈದಿಕರೂಪವು. ಗಾಂಧ್ಯನು ಎಂದರೆ ಗರ್ಗಗೋತ್ರವಲ್ಲ ಹುಟ್ಟಿದವನು. (ಕೌಸಲ್ಯ ಅಶ್ವಲಾಯನನೂ ಎಂಬಲ್ಲಿ) ಕೌಸಲ್ಯನೆಂಬುದು ಹೆಸರು ; (ಇವನು) ಅಶ್ವಲಾಯನನು, ಎಂದರೆ ಅಶ್ವಲನ ಮಗನು. (“ ಭಾರ್ಗವ ವೈದರ್ಭಿಯು ” ಎಂಬಲ್ಲಿ) ಭಾರ್ಗವನು ಎಂದರೆ ಭೃಗುವಿನ ಗೋತ್ರದಲ್ಲಿ ಹುಟ್ಟಿದವನು ; (ಇವನು) ವೈದರ್ಭಿಯು ಎಂದರೆ ವಿದರ್ಭದೇಶದಲ್ಲಿರುವವನು. (“ ಕಬಂಧಿಕಾತ್ಯಾಯನನೂ ” ಎಂಬಲ್ಲಿ,) ಕಬಂಧಿ ಎಂಬುದು ಹೆಸರು ;

1. “ ಛಾನ್ದಸಮ್ ” ವಾ|| ಪಾಠ.
 2. ‘ ಭಾರದ್ವಾಜ ’ ಮುಂತಾದ ತಬ್ಬಗಳಲ್ಲಿ ಸೇರಿಕೊಂಡಿರುವ ಅಪತ್ಯ (ಮಗ ಎಂಬರ್ಥದ) ತದ್ಧಿ ತಪ್ರತ್ಯಯಗಳನ್ನು ಇಲ್ಲಿ ವ್ಯಾಕರಣೀತಿಯಿಂದ ವಿವರಿಸಿದೆ.

(ಇವನು) ಕಾತ್ಯನ ಮಗನಾದ್ದರಿಂದ ಕಾತ್ಯಾಯನನು. (ಇವನ) ಮುತ್ತಜ್ಜನು ಬದುಕಿ (ದ್ವಾನಿಂಬುದನ್ನು ಸೂಚಿಸುವದಕ್ಕೆ) ಯುವ ಪ್ರತ್ಯಯವು¹ ಬಂದಿರುತ್ತದೆ.

ಆ ಇವರು (ಆರು ಜನವೂ) ಬ್ರಹ್ಮಪರರಾಗಿ ಎಂದರೆ ಅಪರಬ್ರಹ್ಮವನ್ನು (ಎಲ್ಲಕ್ಕೂ) ಹೆಚ್ಚಿನದೆಂಬ (ಬುದ್ಧಿಯುಳ್ಳ) ವರಾಗಿ, ಬ್ರಹ್ಮನಿಷ್ಠರಾಗಿದ್ದರು ಎಂದರೆ ಅದರ ಅನುಷ್ಠಾನದಲ್ಲಿಯೇ² ತಾತ್ಪರ್ಯವುಳ್ಳವರಾಗಿದ್ದರು. ಪರಬ್ರಹ್ಮವನ್ನು ಹುಡುಕಿ ಕೊಂಡು ಯಾವದು ನಿತ್ಯವೂ ವಿಜ್ಞೇಯವಾಗಿರುವದೋ³ ಅದು ಯಾವದು? ಎಂದು ಅದನ್ನು ಪಡೆದುಕೊಳ್ಳುವದಕ್ಕೋಸ್ಕರ ತಮ್ಮತಮ್ಮ ಕೈಯ್ಯಲ್ಲಾದಮಟ್ಟಿಗೆ ಪ್ರಯತ್ನ ಮಾಡೋಣ ಎಂದೀ ಪರಿಯಲ್ಲಿ ಅದನ್ನು ಅರಿಸಿಕೊಂಡು ಅದನ್ನು ತಿಳಿಯುವದಕ್ಕೋಸ್ಕರ “ಈತನೇ ಅದೆಲ್ಲವನ್ನೂ ಹೇಳುವನು” ಎಂದು ಆಚಾರ್ಯನಬಳಿಗೆ ಬಂದರು.⁴ ಹೇಗೆ (ಬಂದರು)? ಎಂದರೆ ಅವರು ಸಮಿತ್ತಾಣಿಗಳಾಗಿ ಕೈಯ್ಯಲ್ಲಿ ಸಮಿತ್ತಿನ ಕಟ್ಟನ್ನು ಹಿಡಿದುಕೊಂಡು ಭಗವಂತನಾದ ಗೌರವಕ್ಕೆ ಯೋಗ್ಯನಾದ ಪಿಪ್ಪಲಾದನೆಂಬ ಆಚಾರ್ಯನ ಬಳಿಗೆ ಬಂದರು. (ಆತನ ಶಿಷ್ಯರಾಗಿ) ಬಳಿ ಸಾರಿದರು.

ತಾನ್ ಹ ಸ ಋಷಿರುವಾಚ ಭೂಯ ಏವ ತಪಸಾ ಬ್ರಹ್ಮ
ಚರ್ಯೇಣ ಶ್ರದ್ಧಯಾ ಸಂವತ್ಸರಂ ಸಂವತ್ಸ್ಯಥ ಯಥಾಕಾಮಂ
ಪ್ರಶ್ನಾನ್ ಪೃಚ್ಛತ ಯದಿ ವಿಜ್ಞಾನ್ಯಾನುಃ ಸರ್ವಂ ಹ ವೋ
ವಕ್ಷ್ಯಾಮಿ ಇತಿ

॥ ೨ ॥

೨. ಆ ಋಷಿಯು ಅವರನ್ನು ಕುರಿತು “ಮತ್ತೂ ಬಂದು ವರ್ಷ ತಪಸ್ಸಿನಿಂದ, ಬ್ರಹ್ಮಚರ್ಯೆಯಿಂದ, ಶ್ರದ್ಧೆಯಿಂದ ಕೂಡಿ ಸಂವಾಸಮಾಡಿ ಕೊಂಡಿರಿ. (ಆಮೇಲೆ ನಿಮಗೆ) ಇಚ್ಛೆಯಿರುವಂತೆ ಪ್ರಶ್ನೆಗಳನ್ನು ಕೇಳಿರಿ. (ನಮಗೆ) ತಿಳಿಯುವದಾದರೆ ಎಲ್ಲವನ್ನೂ ನಿಮಗೆ ಹೇಳುವೆವು” ಎಂದು ನುಡಿದನು.

1. ಕತನಗೋತ್ರದಲ್ಲಿ ಹುಟ್ಟಿದವನು ಕಾತ್ಯನು, ಅವನ ಮಗನು ಕಾತ್ಯಾಯನನು. ತಂದೆ ಮುಂತಾದವರು ಬದುಕಿರುವ ‘ಮರಿಮಗ’ ಮೊದಲಾದ ಅರ್ಥವನ್ನು ಸೂಚಿಸುವ ಪ್ರತ್ಯಯಕ್ಕೆ ಯುವಪ್ರತ್ಯಯವೆಂದು ಹೆಸರು. ‘ಕತ್ಯ’ ಎಂಬುದು ‘ಕಾತ್ಯ’ ಎಂಬುದರ ಬದಲು ಲೇಖಕರ ಕೈತಪ್ಪಿನಿಂದ ಬಿದ್ದಿ ರಬಹುದೆಂದು ತೋರುತ್ತದೆ

2. ಉಪಾಸನೆಯಲ್ಲಿಯೇ ನಿರತರಾಗಿದ್ದರು.

3. ಪರಮಾತ್ಮತತ್ವವು ಯಾವಾಗಲೂ ಜ್ಞೇಯವು; ಏಕೆಂದರೆ ಅದನ್ನು ಅರಿತು ಕೊಂಡರೆ ಎಲ್ಲವನ್ನೂ ಅರಿತುಕೊಂಡಂತೆ ಆಗುವದು. ಮುಂ. ಭಾ. ೧-೧-೩ (ಭಾ. ಭಾ. ೧೩), ಶ್ಲೋ. ೧-೧೨.

4. ಗುರುವಿನ ಬಳಿಗೇ ಶಿಷ್ಯನಾಗಿ ಬಂದು ತತ್ವವನ್ನು ತಿಳಿದುಕೊಳ್ಳಬೇಕೆಂಬ ಮುಂಡಕದ ಸೂಚನೆ. ಮುಂ. ಭಾ. ೧-೧-೩, ೧-೨-೧೨ ನೋಡಿ.

(ಭಾಷ್ಯ)

೨. ತಾನ್ ಏವಮುಪಗತಾನ್ ಹ ಸ ಕೆಲ ಋಷಿಃ ಉವಾಚ | ಭೂಯಃ ಪುನರೇವ ಯದ್ಯಪಿ ಯೂಯಂ ಪೂರ್ವಂ ತಪಸ್ವಿನ ಏವ ತಥಾಪಿ ಇಹ ತಪಸಾ ಇನ್ದ್ರಿಯಸಂಯಮೇನ¹ ವಿಶೇಷತಃ ಬ್ರಹ್ಮಚರ್ಯೇಣ ಶ್ರದ್ಧಯಾ ಚ ಆಸ್ತಿತ್ವೈ ಬುದ್ಧ್ಯಾ ಆದರವಂತಃ ಸಂವತ್ಸರಂ ಕಾಲಂ ಸಂವತ್ಸ್ರೈಫ ಸವ್ಯುಗ್ ಗುರುಶುಶ್ರೂಷಾ ಪರಾಃ ಸಂತಃ ವತ್ಸ್ರೈಫ | ತತಃ ಯಥಾಕಾಮಂ ಯೋ ಯಸ್ಯ ಕಾಮಃ ತಮ್ ಅನತಿ ಕ್ರಮ್ಯ ಯದ್ವಿಷಯೇ ಯಸ್ಯ ಜಿಜ್ಞಾಸಾ ತದ್ವಿಷಯಾನ್ ಪ್ರಶ್ನಾನ್ ಪೃಚ್ಛತ | ಯದಿ ತದ್ ಯುಷ್ಮತ್ಪ್ರೇಷ್ಯಂ ವಿಜ್ಞಾಸ್ಯಾಮಃ | ಅನುದ್ಧತತ್ಪ್ರದರ್ಶನಾರ್ಥೋ ಯದಿ ಶಬ್ದಃ ನಾಜ್ಞಾನಸಂಶಯಾರ್ಥಃ (ಇತಿ) ಪ್ರಶ್ನ ನಿರ್ಣಯಾತ್ ಅವಸೀಯತೇ | ಸರ್ವಂ ಹ ವಃ, ವಃ ಪೃಷ್ಠಂ ವಕ್ಷ್ಯಾಮಃ ||

(ಭಾಷ್ಯಾರ್ಥ)

ಈ ರೀತಿಯಲ್ಲಿ (ತನ್ನ) ಬಳಿಗೆ ಬಂದ ಅವರನ್ನು ಕುರಿತು ಆ ಋಷಿಯು ನುಡಿದ ದ್ವೇನೆಂದರೆ: ನೀವು ಮೊದಲೇ ತಪಸ್ವಿಗಳೇ ಆಗಿದ್ದವರು; ಆದರೂ ಮತ್ತೊಮ್ಮೆ² ಇನ್ನೂ ಒಂದುಸಲ ಇದಕ್ಕಾಗಿ ಇಂದ್ರಿಯಗಳನ್ನು ತಡೆದುಕೊಳ್ಳುವದೆಂಬ ತಪಸ್ವಿ ನಂದಲೂ ವಿಶೇಷವಾಗಿ³ ಬ್ರಹ್ಮಚರ್ಯದಿಂದಲೂ ಶ್ರದ್ಧೆಯಿಂದಲೂ ಎಂದರೆ ಆಸ್ತಿತ್ವ ಬುದ್ಧಿಯಿಂದಲೂ ಕೂಡಿ ಆದರವುಳ್ಳವರಾಗಿ, (ಒಂದು) ವರ್ಷಕಾಲದವರೆಗೆ ಸಂವಾಸ ಮಾಡಿಕೊಂಡಿರಿ, (" ಸಂ ") ಜಿನ್ನಾಗಿ ಗುರುಶುಶ್ರೂಷೆಯಲ್ಲಿಯೇ ತತ್ಪರರಾಗಿ ಇದ್ದು ಕೊಂಡಿರಿ. ಆಮೇಲೆ ಇಚ್ಛೆಯಿರುವಂತೆ, ಯಾವನಿಗೆ ಯಾವ ಇಚ್ಛೆಯಿದೆಯೋ ಅದಕ್ಕೆ ತಕ್ಕಂತೆ, ಯಾವನಿಗೆ ಯಾವ ವಿಷಯದಲ್ಲಿ ತಿಳಿಯಬೇಕೆಂಬ ಇಚ್ಛೆಯುಂಟಾ ಗುವದೋ ಆಯಾ ವಿಷಯದ ಪ್ರಶ್ನೆಗಳನ್ನು ಕೇಳಿ⁴. ಆ ನೀವು ಕೇಳಿದ್ದು ನಮಗೆ ತಿಳಿಯುವದಾದರೆ; (ಇಲ್ಲಿ ತಿಳಿಯುವದಾದರೆ) ಎಂದು ಯದಿ (ರೆ) ಎಂಬ ಶಬ್ದವನ್ನು

1. "ತಪಸಾ ಇನ್ದ್ರಿಯಸಂಯಮೇನ" ಎಂಬ ಮಾತುಗಳನ್ನು 'ತಥಾಪಿ' ಎಂಬ ಮಾತಿನ ಹಿಂದೆ ಇಟ್ಟಿರುವ ಅ|| ಪಾಠಕ್ಕಿಂತ ಈಗ ನಾವು ಒಪ್ಪಿರುವ ವಾ|| ಪಾಠವೇ ಉತ್ತಮ.

2. ಮತ್ತೊಮ್ಮೆ ತಪಸ್ಸುಮಾಡಬೇಕೆಂದಿರುವದರಿಂದ ಹಿಂದೆ ಮಾಡಿರುವ ನಿರಾಹಾರವೇ ಮುಂತಾದ ತಪಸ್ಸಲ್ಲದೆ ಇಂದ್ರಿಯಗಳ ಮತ್ತು ಮನಸ್ಸಿನ ಐಕಾಗ್ರ್ಯವೆಂಬ ತಪಸ್ಸೂ ಈ ಜ್ಞಾನಕ್ಕೆ ಅವಶ್ಯವೆಂದು ಸೂಚಿಸಿದಂತೆ ಆಯಿತೆಂದು ಭಾವ.

3. ಇಂದ್ರಿಯಜಯವು ಸಾಮಾನ್ಯರೂಪವಾಗಿ ಹೇಳಿದ್ದು, ಬ್ರಹ್ಮಚರ್ಯವು ವಿಶೇಷ ರೂಪವಾಗಿ ಹೇಳಿದ್ದು.

4. ಮುಂ. ಭಾ. ೧-೨-೧೨, ೧೩, ೧೪. ಭಾ. ೪-೩೪, ೪-೩೯. ಗುರುವಿನ ಬಳಿಯಲ್ಲಿ ಬ್ರಹ್ಮಚರ್ಯೆಯಿಂದ ದೀರ್ಘಕಾಲ ಅದರದಿಂದ ಸೇವೆಮಾಡುತ್ತಿದ್ದು ಬಳಿಕ ಕೇಳುವ ಪ್ರಶ್ನೆಗಳಿಗೆ ಬಿಲೆ ಹೆಚ್ಚು.

(ಪಯೋಗಿಸಿರುವುದು) ತನಗೆ ಗರ್ವವಿಲ್ಲವೆಂಬುದನ್ನು ತೋರಿಸುವದಕ್ಕೇ ಹೊರತು (ತನಗೆ ವಿಷಯವು) ತಿಳಿಯದೆಂದಾಗಲಿ (ಆ ವಿಷಯದಲ್ಲಿ ತನಗೆ) ಸಂಶಯವುಂಟೆಂದಾಗಲಿ ತಿಳಿಸುವದಕ್ಕಲ್ಲ¹ ಎಂಬುದು ಪ್ರಶ್ನೆಗಳಿಗೆ ಉತ್ತರವನ್ನು ಗೊತ್ತಾಗಿ ಹೇಳಿರುವದರಿಂದ² ನಿಶ್ಚಯವಾಗುತ್ತದೆ. (ತಿಳಿಯುವದಾದರೆ) ನೀವು ಕೇಳುವದಿಲ್ಲವನ್ನೂ ನಿಮಗೆ ಹೇಳುವೆವು.

ಕಬಂಧಿಯ ಪ್ರಶ್ನೆ : ಪ್ರಜೆಗಳು ಎತರಿಂದ ಹುಟ್ಟುತ್ತಾರೆ?

ಅಥ ಕಬಂಧೀ ಕಾತ್ಯಾಯನ ಉಪೇತ್ಯ ಪಪ್ರಚ್ಛು |

ಭಗವನ್ ಕುತೋ ಹ ವಾ ಇಮಾಃ ಪ್ರಜಾಃ ಪ್ರಜಾಯಂತ ಇತಿ ||೩||

೩. ಅನೇಲಿ ಕಬಂಧಿಕಾತ್ಯಾಯನನು ಸಮಾಸಕ್ಕೆ ಬಂದು ಕೇಳಿದನೇನೆಂದರೆ : ಭಗವಂತನೆ, ಈ ಪ್ರಜೆಗಳು ಎಲ್ಲಿಂದ ಹುಟ್ಟುತ್ತಾರೆ ?

(ಭಾಷ್ಯ)

೪. ಅಥ ಸಂವತ್ಸರಾದೂರ್ಧ್ವಂ ಕಬಂಧೀ ಕಾತ್ಯಾಯನಃ ಉಪೇತ್ಯ ಉಪಗಮ್ಯ ಪಪ್ರಚ್ಛು ಪೃಷ್ಠವಾನ್ | ಹೇ ಭಗವನ್ ಕುತಃ ಕಸ್ಮಾತ್ ಹ ವೈ ಇಮಾಃ ಬ್ರಾಹ್ಮಣಾದ್ಯಾಃ ಪ್ರಜಾಃ ಪ್ರಜಾಯಂತೇ ಉತ್ಪದ್ಯಂತೇ ಇತಿ¹ | ಅಸರವಿದ್ಯಾಕರ್ಮಣೋಃ ಸಮುಚ್ಚಿತಯೋಃ ಯತ್ಪಾಯಂ ಯಾ ಗತಿಃ ತದ್ ವಕ್ತವ್ಯಮಿತಿ ತದರ್ಥೋಕ್ತಯಂ ಪ್ರಶ್ನಃ ||

(ಭಾಷ್ಯಾರ್ಥ)

ಅನೇಲಿ (ಒಂದು) ವರ್ಷವಾದ ಬಳಿಕ ಕಬಂಧಿಕಾತ್ಯಾಯನನು ಸಮಾಸಕ್ಕೆ ಬಂದು (ಗುರುವಿನ) ಬಳಿಗೆ ಬಂದು ಕೇಳಿದನು, (ಹೀಗೆ) ಪ್ರಶ್ನೆಮಾಡಿದನು. ಎಲೈ ಭಗವಂತನೆ, ಎಲ್ಲಿಂದ, ಯಾವಲ್ಲಿಂದ ಈ ಬ್ರಾಹ್ಮಣರೇ ಮುಂತಾದ ಪ್ರಜೆಗಳು ಹುಟ್ಟುತ್ತಾರೆ, ಉಂಟಾಗುತ್ತಾರೆ ?

1. ತಾನೇ ತಿಳಿಯದವನು ಅಥವಾ ಸಂಶಯವಿರುವವನು ಮತ್ತೊಬ್ಬರಿಗೆ ವಿಷಯವನ್ನು ತಿಳಿಸಲಾರನು.

2. ಸಿಪ್ಪಲಾದನು ಶಿಷ್ಯರ ಪ್ರಶ್ನೆಗಳಿಗೆಲ್ಲ ಉತ್ತರವನ್ನು ಹೇಳಿ, “ ಇದಕ್ಕಿಂತ ಹೆಚ್ಚಿನದು ಯಾವದೂ ಇಲ್ಲ ” (೬-೭) ಎಂದು ಸ್ಪಷ್ಟವಾಗಿ ಹೇಳಿದಾನೆ. ಆದ್ದರಿಂದ “ ತಿಳಿಯುವದಾದರೆ ” ಎಂಬುದು ಅನಹಂಕಾರವನ್ನು ಸೂಚಿಸುತ್ತದೆಯೇ ಹೊರತು ಅಜ್ಞಾನವನ್ನಲ್ಲ.

3. ಇತಿ ಎಂಬ ಮಾತು ಆ|| ಪಾಠದಲ್ಲಿಲ್ಲ, ವಾ|| ಪಾಠದಲ್ಲಿಿದೆ.

4. ಕರ್ಮದ ಫಲವನ್ನು ವಿಚಾರಮಾಡುವದಕ್ಕೆ ಹೊರಟಿರುವದರಿಂದ “ ಈ ಪ್ರಜೆಗಳು ” ಎಂಬ ಸಾಮಾನ್ಯವಾಚಕಶಬ್ದಕ್ಕೆ ಈ ಬ್ರಾಹ್ಮಣಾದಿಗಳು ಎಂದು ವಿಶೇಷಾರ್ಥವನ್ನು ಮಾಡುತ್ತದೆ.

ಅಪರವಿದ್ಯೆ ಮತ್ತು ಕರ್ಮ-ಇವೆರಡರ ಸಮುಚ್ಚಯದಿಂದ¹ ಆಗುವ ಕಾರ್ಯವು ಯಾವದು, ಗತಿಯು ಯಾವದು-ಎಂಬುದನ್ನು ಹೇಳಬೇಕು ಎಂದು ಈ ಪ್ರಶ್ನೆಯು² (ಪ್ರಾರಂಭವಾಗಿರುತ್ತದೆ).

ಪ್ರಜಾಪ್ರತಿಯಿಂದ ರಯಿಪ್ರಾಣರ ಸೃಷ್ಟಿ

ತಸ್ಮೈ ಸ ಹೋನಾಚ ಪ್ರಜಾಕಾನೋ ವೈ ಪ್ರಜಾಪತಿಃ
 ಸ ತಪೋಽತಸ್ಯತ ಸ ತಪಸ್ತಸ್ತಾ ಸ ಮಿಥುನಮುತ್ಪಾದಯತೇ |
 ರಯಿಂ ಚ ಪ್ರಾಣಂ ಚೇತ್ಕೇತೌ ಮೇ ಬಹುಧಾ ಪ್ರಜಾಃ
 ಕರಿಸ್ಯತ ಇತಿ || ೪ ||

೪. ಅವನಿಗೆ ಆತನು ಹೇಳಿದನೇನೆಂದರೆ: ಪ್ರಜಾಕಾನುನಾದ ಪ್ರಜಾಪತಿಯು ತಪಸ್ಸು ಮಾಡಿದನು. ಅವನು ತಪಸ್ಸು ಮಾಡಿ(ದ ಬಳಿಕ) ರಯಿ, ಪ್ರಾಣ-ಎಂಬ (ಬಂದು) ಮಿಥುನವನ್ನು “ ಇವು ನನಗೆ ಬಹುವಾಗಿ ಪ್ರಜೆಗಳನ್ನು ಮಾಡುವವು ” ಎಂದು ಉಂಟುಮಾಡಿದನು.

(ಭಾಷ್ಯ)

೫. ತಸ್ಮೈ ಏವಂ ಪೃಷ್ಠವತೇ ಸ ಹ ಉನಾಚ ತದಪಾಕರಣಾಯ ಆಹ | ಪ್ರಜಾಕಾಮಃ ಪ್ರಜಾಃ ಆತ್ಮನಃ ಸಿಸೃಕ್ಷುಃ ವೈ ಪ್ರಜಾಪತಿಃ ಸರ್ವಾತ್ಮಾ ಸನ್ ಜಗತ್ ಸೃಷ್ಟ್ವಾಮಿ ಇತಿ ಏವಂ ವಿಜ್ಞಾನವಾನ್ ಯಥೋಕ್ತಕಾರೀ ತದ್ಭಾವಭಾವಿತಃ ಕಲ್ಪಾದೌ ನಿರ್ವೃತ್ತೋ ಹಿರಣ್ಯಗರ್ಭಃ ಸೃಜ್ಯಮಾನಾನಾಂ ಪ್ರಜಾನಾಂ ಸ್ಥಾವರ ಜಙ್ಗಮಾನಾಂ ಪತಿಃ ಸನ್ ಜನ್ಮಾಂತರಭಾವಿತಂ ಜ್ಞಾನಂ ಶ್ರುತಿಪ್ರಕಾಶಿತಾರ್ಥ ವಿಷಯಂ ತಪಃ ಅನ್ವಾಲೋಚಯತ್ ಆತಸ್ಯತ | ಅಥ ತು ಸಃ ಏವಂ ತಪಃ ತಸ್ತಾ ಶೌತಂ ಜ್ಞಾನಮ್ ಅನ್ವಾಲೋಚ್ಯ ಸೃಷ್ಟಿಸಾಧನಭೂತಂ ಮಿಥುನಮ್ ಉತ್ಪಾದಯತೇ ಮಿಥುನಂ ದ್ವಂದ್ವಮ್ ಉತ್ಪಾದಿತವಾನ್ ರಯಿಂ ಚ ಸೋಮಮ್ ಅನ್ನಮ್,

1. ಕರ್ಮವನ್ನೂ ಉಪಾಸನೆಯನ್ನೂ ಸೇರಿಸಿ ಅನುಷ್ಠಾನಮಾಡುವದರಿಂದ. ಇದು ಬ್ರಹ್ಮನಿಷ್ಠನಾದ ಕಬಂಧಿಗೆ ತಿಳಿದೇ ಇರುವ ವಿಷಯವಾದರೂ ತನಗೆ ತಿಳಿದಿರುವದಕ್ಕಿಂತ ಹೆಚ್ಚಿನ ಫಲವೇನಾದರೂ ಇದೆಯೋ ಎಂದು ತಿಳಿದುಕೊಳ್ಳುವದಕ್ಕಾಗಿ ಕೇಳಿರುತ್ತಾನೆ. ಮುಂದಕದಲ್ಲಿ ಪರವಿದ್ಯೆಯ ಪ್ರಶ್ನೆಗೆ ಉತ್ತರವನ್ನು ಹೇಳುವ ಪ್ರಸಂಗದಲ್ಲಿ ಅಪರವಿದ್ಯೆಯನ್ನು ಹೇಳಿರುವಂತೆ ಇಲ್ಲಿಯೂ ಹೇಳಿದೆ. ಅಪರವಿದ್ಯೆಯ ಫಲದಲ್ಲಿ ವಿರಕ್ತನಾದವನಿಗೇ ಪರವಿದ್ಯೆಯಲ್ಲಿ ಅಧಿಕಾರವೆಂಬುದನ್ನು ತಿಳಿಸುವದಕ್ಕೆ ಹೀಗೆ ಮಾಡಿದೆ.
2. ಪ್ರಶ್ನೋತ್ತರಗಳಿಂದ ಕೂಡಿದ ಅಧ್ಯಾಯವನ್ನು ಇಲ್ಲಿ “ ಪ್ರಶ್ನೆ ” ಎಂದು ಕರೆದಿದೆ.

ಪ್ರಾಣಂ ಚ ಅಗ್ನಿಮ್ ಅತ್ತಾರಮ್ ಇತಿ¹ | ಏತೌ ಅಗ್ನೀಸೋಮೌ ಅತ್ತನ್ನ ಭೂತೌ
ಮೇ ಮಮ ಬಹುಧಾ ಅನೇಕಧಾ ಪ್ರಜಾಃ ಕರಿಸ್ಯತ ಇತಿ ಏವಂ ಸಂಚಿಂತ್ಯ ಅಣ್ಡೋ
ತ್ವತ್ತಿಕ್ರಮೇಣ ಸೂರ್ಯಾಚಂದ್ರಮಸೌ ಅಕಲ್ಪಯತ್ ||

(ಭಾಷ್ಯಾರ್ಥ)

ಹೀಗೆ ಕೇಳಿದ ಅವನಿಗೆ ಆ (ಪಿಪ್ಪಲಾದನು) ಆ (ಪ್ರಶ್ನೆಗೆ) ಉತ್ತರವನ್ನು
ಹೇಳುವದಕ್ಕೆಂದು ಹೇಳಿದನೇನೆಂದರೆ: ಪ್ರಜಾಕಾಮನಾದ, ತನ್ನಿಂದ ಪ್ರಜೆಗಳನ್ನು
ಸೃಷ್ಟಿಮಾಡಬೇಕೆಂಬ ಇಚ್ಛೆಯುಳ್ಳ ಪ್ರಜಾಪತಿಯು ಎಂದರೆ “ ಸರ್ವತ್ಮನಾಗಿ
ಜಗತ್ತನ್ನು ಸೃಷ್ಟಿಮಾಡುವನು” ಎಂಬ ಭಾವನೆಯಿಂದ (ಶಾಸ್ತ್ರದಲ್ಲಿ) ಹೇಳಿ
ದಂತೆ (ಕರ್ಮವನ್ನು ಮಾಡಿ) ಅದೇ ಭಾವನೆಯಿಂದ ಕೂಡಿ ದ ವ ನಾಗಿ
ಕಲ್ಪಾದಿಯಲ್ಲಿ ಆಗಿರುವ ಹಿರಣ್ಯಗರ್ಭನು² (ಅವನು) ಮುಂದೆ ಸೃಷ್ಟಿಯಾಗ
ಬೇಕಾಗಿರುವ ಪ್ರಜೆಗಳ, ಎಂದರೆ ಸ್ಥಾವರಜಂಗಮಗಳ ಪತಿಯಾಗಿ ಶ್ರುತಿಯಲ್ಲಿ
ತಿಳಿಸಿದ ವಿಸಯವಾಗಿ (ತಾನು) ಜನ್ಮಾಂತರದಲ್ಲಿ ಭಾವಿಸಿಕೊಂಡ ಜ್ಞಾನವೆಂಬ
ತಪಸ್ಸನ್ನು ಮಾಡಿದನು, ಎಂದರೆ (ಅದನ್ನು) ಆಲೋಚನೆಗೆ ತಂದುಕೊಂಡನು.³

ಬಳಿಕ ಅವನು ಹೀಗೆ ತಪಸ್ಸನ್ನು ಮಾಡಿ ಎಂದರೆ ಶ್ರೌತವಿಜ್ಞಾನವನ್ನು ಆಲೋ
ಚನೆಗೆ ತಂದುಕೊಂಡು⁴ ಸೃಷ್ಟಿಗೆ ಸಾಧನವಾದ ಒಂದು ಮಿಥುನವನ್ನು ಎಂದರೆ
ಜೋಡಿಯನ್ನು ಉಂಟುಮಾಡಿದನು. ರಯಿಯನ್ನು ಎಂದರೆ ಅನ್ನರೂಪವಾಗಿರುವ
ಸೋಮವನ್ನೂ ಮತ್ತು ಪ್ರಾಣವನ್ನೂ ಎಂದರೆ (ಆ ಅನ್ನವನ್ನು) ಣ್ಣವ ಅಗ್ನಿ
ಯನ್ನೂ ಎಂದು (ಹೀಗೆ ಒಂದು ಜೋಡಿಯನ್ನು ಸೃಷ್ಟಿಸಿದನು). ಅನ್ನದ, ಅನ್ನ
ಎಂಬ ರೂಪದಲ್ಲಿರುವ ಈ ಅಗ್ನಿಯೂ ಸೋಮವೂ ನನಗೆ ಬಹುವಿಧವಾಗಿ ಅನೇಕವಿಧ

1. ಈ ಮಾತು ಆ|| ಪಾಠದಲ್ಲಿಲ್ಲ.

2. ಹಿಂದಿನ ಕಲ್ಪದಲ್ಲಿ ಯಾವನಿಗೆ ನಾನು ಪ್ರಜಾಪತಿಯಾಗಬೇಕು ಎಂಬ ಉತ್ಕಟೀಚ್ಛೆ
ಯಿದ್ದಿತೋ ಅವನು ಮಾಡಿದ ಕರ್ಮೋಪಾಸನೆಗಳ ಫಲವಾಗಿ ಹಿರಣ್ಯಗರ್ಭಭಾವನೆಯಿಂದ
ಶರೀರವನ್ನು ಬಿಟ್ಟು ಈ ಕಲ್ಪದಲ್ಲಿ ಹಿರಣ್ಯಗರ್ಭನಾಗಿರುವನು. (ಗೀ. ೮-೯). ಈ ಕಲ್ಪ
ದಲ್ಲಿ ಸೃಷ್ಟಿಯಾಗುವ ಪ್ರಜೆಗಳ ಒಡೆಯನಾದ್ದರಿಂದ ಅವನಿಗೆ ಪ್ರಜಾಪತಿ ಎಂದು ಹೆಸರು.

3. ಈಗ ನಾನು ಸೃಷ್ಟಿಸಬೇಕು ಎಂದು ಸಂಕಲ್ಪಿಸಿದನು. ಹಿಂದಿನ ಜನ್ಮದ ಅನು
ಷ್ಠಾನದ ಫಲವೇ ಈ ಸಂಕಲ್ಪವು.

4. ಶ್ರುತಿಯಲ್ಲಿ ಹೇಳಿದಂತೆ ಸೃಷ್ಟಿಸಬೇಕೆಂದು ಸಂಕಲ್ಪಿಸಿ. “ ಸ ತಪಸ್ತಪ್ತಾನ್ವ ”
ಎಂಬ ಮಾತು ಉಪನಿಷತ್ತಿಗೆ ಸೇರಿದ್ದಲ್ಲವೆಂಬಂತೆ ಶಂಕರಾನಂದರೇ ಮುಂತಾದವರು
ವ್ಯಾಖ್ಯಾನಮಾಡಿದಾರೆ. ಭಾಷ್ಯದಪ್ರಕಾರ ಇದೂ ಸೇರಿದೆ.

ವಾಗಿ ಪ್ರಜೆಗಳನ್ನು ಉಂಟುಮಾಡುವವು ಎಂದು ಅಲೋಚಿಸಿಕೊಂಡು ಅಂದೋಪತ್ತಿಕ್ರಮದಿಂದ¹ ಸೂರ್ಯನನ್ನೂ ಚಂದ್ರನನ್ನೂ ಸೃಷ್ಟಿಸಿದನು.²

ರಯಿ ಮತ್ತು ಪ್ರಾಣ ಎಂದರೆ ಯಾರು ?

ಅದಿತೋ ಹ ವೈ ಪ್ರಾಣೋ ರಯಿರೇವ ಚಂದ್ರಮಾ ರಯಿರ್ವಾ
ಏತತ್ ಸರ್ವಂ ಯನ್ಮೂರ್ತಂ ಚಾಮೂರ್ತಂ ಚ ತಸ್ಮಾ
ನ್ಮೂರ್ತಿರೇವ ರಯಿಃ

|| ೫ ||

೫. ಅದಿತ್ಯನೇ ಪ್ರಾಣವು, ಚಂದ್ರನೇ ರಯಿಯು. ಮೂರ್ತ, ಅಮೂರ್ತ-ಇವೆಲ್ಲವೂ ರಯಿಯೇ. ಅವಕ್ಕಿಂತ (ಜೀವಿಯಾಗಿರುವ) ಮೂರ್ತಿಯೇ ರಯಿ.

(ಭಾಷ್ಯ)

೬. ತತ್ರ ಅದಿತ್ಯೋ ಹ ವೈ ಪ್ರಾಣಃ ಅತ್ತಾ ಅಗ್ನಿಃ | ರಯಿರೇವ ಚಂದ್ರಮಾಃ | ರಯಿರೇವ ಅನ್ನಂ ಸೋಮ ಏವ | ತದೇತತ್ ಏಕಮ್ ಅತ್ತಾ ಚಾನ್ನಂ ಚ ಪ್ರಜಾಪತಿಃ ಏಕಂ ತು ಮಿಥುನಮ್ | ಗುಣಪ್ರಧಾನಕೃತೋ ಭೇದಃ | ಕಥಮ್? ರಯಿರ್ವಾ ಅನ್ನಂ ವಾ ಏತತ್ ಸರ್ವಮ್ | ಕಿಂ ತತ್? ಯತ್ ಮೂರ್ತಂ ಚ ಸ್ಥೂಲಂ ಚ ಅಮೂರ್ತಂ ಚ ಸೂಕ್ಷ್ಮಂ ಚ | ಮೂರ್ತಾಮೂರ್ತೇ ಅತ್ತನ್ನ ರೂಪೇ ಅಪಿ ರಯಿರೇವ | ತಸ್ಮಾತ್ ಪ್ರವಿಭಕ್ತಾತ್ ಅಮೂರ್ತಾತ್ ಯದನ್ಯತ್ ಮೂರ್ತರೂಪಂ ಮೂರ್ತಿಃ ಸೈವ ರಯಿಃ ಅನ್ನಮ್⁴ | ಅಮೂರ್ತೇನ ಅತ್ತಾ⁵ ಅದ್ಯ ಮಾನತ್ವಾತ್ |

1. ಬ್ರಹ್ಮಾಂಡವನ್ನು ಸೃಷ್ಟಿಸಿದ ಬಳಿಕ. ಮಂ. ಭಾ. ೧-೧-೮, ಛಾ. ಭಾ. ೩-೧೯-೧

2. ಪ್ರಾಣ, ಅಗ್ನಿ, ಸೂರ್ಯ ; ರಯಿ, ಸೋಮ, ಚಂದ್ರ-ಹೀಗೆ ಮೂರುಮೂರು ಒಂದೊಂದಕ್ಕೇ ಹೆಸರು. ಅಗ್ನಿಯಾಗಿ ಪರಮಾತ್ಮನು ಎಲ್ಲವನ್ನೂ ಪ್ರಾಣಾಪಾನಗಳಿಂದ ತಿನ್ನುತ್ತಾನೆಂದು ಗೀತೆಯಲ್ಲಿ (೧೫-೧೪) ಹೇಳಿರುವದನ್ನು ನೋಡಿ. ಮುಂದೆ ಹೇಳುವಂತೆ ಸೂರ್ಯಚಂದ್ರರೇ ಸೃಷ್ಟಿಗೆ ಕಾರಣವಾಗುವರು. ರಯಿ ಎಂದರೆ ಧನವೆಂದು ಅರ್ಥವಾದರೂ ಈ ಪ್ರಕರಣದಲ್ಲಿ ಭೋಜ್ಯವೆಂಬರ್ಥದಲ್ಲಿ ಆ ಶಬ್ದವು ಪ್ರಯೋಗಿಸಲ್ಪಟ್ಟಿರುತ್ತದೆ.

3. " ಅಪಿ " ಎಂಬುದು ವಾ|| ಪಾಠದಲ್ಲಿಲ್ಲ.

4. " ಅನ್ನಮ್ " ಎಂಬ ಮಾತು ವಾ|| ಪಾಠದಲ್ಲಿ ಹೆಚ್ಚಾಗಿದೆ.

5. " ಅತ್ತಾ " ಎಂಬುದು ವಾ|| ಪಾಠದಲ್ಲಿ ಮಾತ್ರ ಇದೆ.

(ಭಾಷ್ಯಾರ್ಥ)

ಇವುಗಳಲ್ಲಿ ಆದಿತ್ಯನೇ ಪ್ರಾಣನು, ಎಂದರೆ ಅನ್ನಾದನಾದ ಅಗ್ನಿಯು. ರಯಿಯೇ ಚಂದ್ರನು, ರಯಿಯೇ ಅನ್ನವು, ಸೋಮವೇ.¹ ಹೀಗೆ ಅತ್ತೈ, ಅನ್ನ-ಎಂಬೆರಡೂ ಒಂದೇ, ಪ್ರಜಾಪತಿಯೇ, ಒಂದೇ ಈ ಜೋಡಿಯಾಗಿರುವದು. (ಇನೆರಡಕ್ಕೂ ಇರುವ) ಭೇದವು ಗುಣಪ್ರಧಾನದೃಷ್ಟಿಯಿಂದ.²

ಹೇಗೆಂದರೆ, ಇದೆಲ್ಲವೂ ರಯಿಯೇ, ಅನ್ನವೇ. (ಇದೆಲ್ಲವೂ ಎಂದರೆ) ಯಾವದು? ಎಂದರೆ ಯಾವದು ಮೂರ್ತವಾಗಿರುವದೋ ಸ್ಥೂಲವಾಗಿರುವದೋ ಮತ್ತು (ಯಾವದು) ಅಮೂರ್ತವಾಗಿ, ಸೂಕ್ಷ್ಮವಾಗಿ,³ ಇರುವದೋ (ಆ) ಅತ್ತೈ, ಅನ್ನ-ಈ ರೂಪವಾಗಿರುವ ಮೂರ್ತ, ಅಮೂರ್ತ-(ಇವು) ಎರಡೂ ರಯಿಯೇ.⁴ ಅದಕ್ಕಿಂತ ಎಂದರೆ (ಆ) ಬೇರೆಯಾಗಿರುವ ಅಮೂರ್ತಕ್ಕಿಂತ ಬೇರೆಯಾದ ಮೂರ್ತರೂಪವಿದೆಯೆಲ್ಲ, ಆ ಮೂರ್ತಿಯೇ ರಯಿಯು, ಅನ್ನವು. ಏಕೆಂದರೆ ಅದು ಅಮೂರ್ತದಿಂದ ತಿನ್ನಲ್ಪಡುತ್ತದೆ.

(ಭಾಷ್ಯ)

೨. ತಥಾ ಅಮೂರ್ತೋಽಸಿ ಪ್ರಾಣೋಽತ್ತಾ ಸರ್ವಮೇವ | ಯಚ್ಚಾಧ್ಯಮ್ | ಕಥಮ್ ?

(ಭಾಷ್ಯಾರ್ಥ)

ಹೀಗೆಯೇ ಅಮೂರ್ತವಾದ ಅತ್ತೈವಾದ ಪ್ರಾಣನುಕೂಡ ಎಲ್ಲವೂ ಆಗಿರುತ್ತಾನೆ. ಯಾವದು ತಿನ್ನಲ್ಪಡತಕ್ಕದ್ದೋ (ಅದುಕೂಡ ಪ್ರಾಣವೇ). ಹೇಗೆಂದರೆ:—

ಅಥಾದಿತ್ಯ ಉದಯನ್ ಯತ್ ಪ್ರಾಚೀಂ ದಿಶಂ ಪ್ರನಿಕತಿ
ತೇನ ಪ್ರಾಚ್ಯಾನ್ ಪ್ರಾಣಾನ್ ರಶ್ಮಿಷು ಸಂನಿಧತ್ತೇ | ಯದ್
ದಕ್ಷಿಣಾಂ ಯತ್ ಪ್ರತೀಚೀಂ ಯದಧೋ ಯದೂರ್ಧ್ವಂ
ಯದನ್ತರಾ ದಿಶೋ ಯತ್ ಸರ್ವಂ ಪ್ರಕಾಶಯತಿ ತೇನ
ಸರ್ವಾನ್ ಪ್ರಾಣಾನ್ ರಶ್ಮಿಷು ಸಂನಿಧತ್ತೇ || ೬ ||

1. “ ರಯಿಯೇ ಚಂದ್ರನು ” ಎಂಬ ವಾಕ್ಯವನ್ನು ಚಂದ್ರನೇ ರಯಿಯು ಎಂದು ತಿರುಗಿಸಿಕೊಳ್ಳಬೇಕು ಎಂದು ಭಾವ.

2. ಒಂದನ್ನು ಮುಖ್ಯವೆಂದು ಎಣಿಸಿ ಮತ್ತೊಂದನ್ನು ಅದರ ಅಧೀನವೆಂದು ಎಣಿಸುವದರಿಂದ ರಯಿಯು ಅಧೀನವಾದದ್ದು, ಪ್ರಾಣವು ಮುಖ್ಯವಾದದ್ದು-ಎಂಬ ಭೇದವಾಗುತ್ತದೆ. ಇನೆರಡರಲ್ಲಿ ಒಂದೊಂದೂ ಪ್ರಜಾಪತಿಯೇ.

3. ಸೃಷ್ಟಿ, ಅಪ್ಪು, ತೇಜಸ್ಸು-ಇವು ಮೂರ್ತ, ಸ್ಥೂಲ; ನಾಯು, ಆಕಾಶ-ಇವು ಅಮೂರ್ತ, ಸೂಕ್ಷ್ಮ, ಬ್ರ. ೨-೩-೨.

4. ಬೇರೆಬೇರೆಯ ದೃಷ್ಟಿಯಿಂದ ಎರಡೂ ಭೋಜ್ಯವೇ ಆಗಬಹುದು; ಆದ್ದರಿಂದ ಎರಡೂ ರಯಿಯೇ.

೬. ಇನ್ನೂ ಆದಿತ್ಯನು ಉದಯಿಸುವಾಗ ಪೂರ್ವದಿಕ್ಕನ್ನು ಯಾವಾಗ ಪ್ರವೇಶಿಸುತ್ತಾನೋ (ಆಗ) ಅದರಿಂದ ಪೂರ್ವದ ಪ್ರಾಣಗಳನ್ನು ರಶ್ಮಿಗಳಲ್ಲಿ ಸೇರಿಸಿಕೊಳ್ಳುತ್ತಾನೆ ಯಾವಾಗ ದಕ್ಷಿಣವನ್ನು, ಯಾವಾಗ ಪಶ್ಚಿಮವನ್ನು, ಯಾವಾಗ ಉತ್ತರವನ್ನು ಯಾವಾಗ ಕೆಳಗಡೆಯನ್ನು, ಯಾವಾಗ ಮೇಲುಗಡೆಯನ್ನು, ಯಾವಾಗ ನಡುವೆಯ ದಿಕ್ಕುಗಳನ್ನು, ಯಾವಾಗ ಎಲ್ಲವನ್ನೂ ಪ್ರಕಾಶಿಸುತ್ತಾನೋ (ಆಗ) ಅದರಿಂದ ಸರ್ವಪ್ರಾಣಗಳನ್ನೂ ರಶ್ಮಿಗಳಲ್ಲಿ ಸೇರಿಸಿಕೊಳ್ಳುತ್ತಾನೆ.

(ಭಾಷ್ಯ)

೮. ಅಥ ಆದಿತ್ಯಃ ಉದಯನ್ ಉದ್ಗಚ್ಛನ್ ಪ್ರಾಣಿನಾಂ ಚಕ್ಷುರ್ಗೋಚರಮಾಗಚ್ಛನ್ ಯತ್ ಪ್ರಾಚೀಂ ದಿಶಂ ಸ್ವಪ್ರಕಾಶೇನ ಪ್ರವಿಶತಿ ವ್ಯಾಪ್ನೋತಿ ತೇನ ಸ್ವಾತ್ಮವ್ಯಾಪ್ತ್ಯಾ ಸರ್ವಾನ್ ತತ್ಸ್ಯನ್ ಪ್ರಾಣಾನ್ ಪ್ರಾಚ್ಯಾನ್ ಅನ್ನಭೂತಾನ್¹ ರಶ್ಮಿಷು ಸ್ವಾತ್ಮಾವಭಾಸರೂಪೇಷು ವ್ಯಾಪ್ತಿಮತ್ಸು ವ್ಯಾಪ್ತತ್ವಾತ್ ಪ್ರಾಣಿನಃ ಸಂನಿಧತ್ತೇ ಸಂನಿವೇಶಯತಿ | ಆತ್ಮಭೂತಾನ್ ಕರೋತಿ ಇತ್ಯರ್ಥಃ | ತಥೈವ ಯತ್ ಪ್ರವಿಶತಿ ದಕ್ಷಿಣಾಂ ಯತ್ ಪ್ರತೀಚೀಂ ಯತ್ ಉದೀಚೀಮ್ ಅಧಃ ಉರ್ಧ್ವಂ ಯತ್ ಪ್ರವಿಶತಿ ಯಚ್ಚ ಅನ್ತರಾದಿಶಃ ಕೋಣದಿಶಃ ಅವಾನ್ತರದಿಶಃ ಯಚ್ಚ ಅನ್ಯತ್ ಸರ್ವಂ ಪ್ರಕಾಶಯತಿ ತೇನ ಸ್ವಪ್ರಕಾಶವ್ಯಾಪ್ತ್ಯಾ ಸರ್ವಾನ್ ಸರ್ವದಿಕ್ಸ್ಯಾನ್ ಪ್ರಾಣಾನ್ ರಶ್ಮಿಷು ಸಂನಿಧತ್ತೇ ||

(ಭಾಷ್ಯಾರ್ಥ)

ಇನ್ನು ಆದಿತ್ಯನು ಉದಯಿಸುವಾಗ ಮೇಲಕ್ಕೆ ಬರುವಾಗ, ಪ್ರಾಣಿಗಳ ಕಣ್ಣಿಗೆ ಗೋಚರನಾಗುವ, ಪೂರ್ವದಿಕ್ಕನ್ನು ಯಾವಾಗ ತನ್ನ ಬೆಳಕಿನಿಂದ ಪ್ರವೇಶಿಸುತ್ತಾನೋ ಎಂದರೆ ವ್ಯಾಪಿಸಿಕೊಳ್ಳುತ್ತಾನೋ, ಆಗ ಅದರಿಂದ, (ಆ) ತನ್ನ ವ್ಯಾಪ್ತಿಯಿಂದ, ಅಲ್ಲಿರುವ ಎಲ್ಲಾ ಪ್ರಾಣಗಳನ್ನೂ ಪೂರ್ವದಿಕ್ಕಿನಲ್ಲಿರುವ (ಎಲ್ಲಾ ಪ್ರಾಣಗಳನ್ನೂ) ತನ್ನ ಸ್ವರೂಪದ ಪ್ರಭೆಯ ರೂಪವಾಗಿರುವ ಹಬ್ಬಿಕೊಂಡಿರುವ ಕಿರಣಗಳಲ್ಲಿ ವ್ಯಾಪ್ತವಾಗಿರುವದರಿಂದ ಪ್ರಾಣಗಳನ್ನು ಸೇರಿಸಿಕೊಳ್ಳುತ್ತಾನೆ, ತನ್ನೊಳಗೆ ಹಾಕಿಕೊಳ್ಳುತ್ತಾನೆ ; ತನ್ನ (ಸ್ವರೂಪ) ವನ್ನು ಗಿಯೇ ಮಾಡಿಕೊಳ್ಳುತ್ತಾನೆ ಎಂದರ್ಥ. ಹಾಗೆಯೇ ಯಾವಾಗ ದಕ್ಷಿಣವನ್ನು, ಯಾವಾಗ ಪಶ್ಚಿಮವನ್ನು, ಯಾವಾಗ ಉತ್ತರವನ್ನು, ಯಾವಾಗ ಕೆಳಗಡೆಯನ್ನು, ಯಾವಾಗ ಮೇಲುಗಡೆಯನ್ನು, ಸೇರುತ್ತಾನೋ, ಯಾವಾಗ ನಡುವಣ ದಿಕ್ಕನ್ನು ಮೂಲೆಯ ದಿಕ್ಕುಗಳಾದ ಒಳ ದಿಕ್ಕು

1. "ಅನ್ನಭೂತಾನ್" ಎಂದು ವಾ|| ಪಾಠ.

ಗಳನ್ನು¹ ಯಾವಾಗ ಸೇರುವನೋ ಮತ್ತು ಯಾವಾಗ ಮಿಕ್ಕದ್ದೆಲ್ಲವನ್ನೂ ಬಿಳಗುವನೋ (ಆಗ) ಅದರಿಂದ (ಆ) ತನ್ನ ಬಿಳಕಿನ ವ್ಯಾಪ್ತಿಯಿಂದ, 'ಎಲ್ಲಾ ದಿಕ್ಕುಗಳಲ್ಲಿರುವ ಎಲ್ಲಾ ಪ್ರಾಣಗಳನ್ನೂ (ತನ್ನ) ರಶ್ಮಿಗಳಲ್ಲಿ ಸೇರಿಸಿಕೊಳ್ಳುತ್ತಾನೆ.'²

**ಸ ಏಷ ವೈಶ್ವಾನರೋ ವಿಶ್ವರೂಪಃ ಪ್ರಾಣೋಽಗ್ನಿ ರುದಯತೇ |
ತದೇತದ್ಯ ಚಾಭ್ಯುಕ್ತಮ್** || ೭ ||

೭. ಆ ಈ ವೈಶ್ವಾನರನು ವಿಶ್ವರೂಪನಾಗಿರುವ ಪ್ರಾಣನು, ಅಗ್ನಿಯು, ಉದಯಿಸುತ್ತಾನೆ. ಆ ಇದು ಋಕ್ಯೆನಿಂದ ಹೇಳಲ್ಪಟ್ಟಿರುತ್ತದೆ.

(ಭಾಷ್ಯ)

೯. ಸ ಏಷೋಽತ್ತಾ ಪ್ರಾಣೋ ವೈಶ್ವಾನರಃ ಸರ್ವಾತ್ಮಾ ವಿಶ್ವರೂಪಃ ವಿಶ್ವಾತ್ಮತ್ವಾಚ್ಚ ಪ್ರಾಣಃ | ಅಗ್ನಿಶ್ಚ ಸ ಏವ ಅತ್ತಾ | ಉದಯತೇ ಉದ್ಗಚ್ಛತಿ ಪ್ರತ್ಯಹಂ ಸರ್ವಾ ದಿಶಃ ಆತ್ಮಸಾತ್ ಕುರ್ವನ್ ||

(ಭಾಷ್ಯಾರ್ಥ)

ಆ ಈ ಅತ್ಯವಾದ ಪ್ರಾಣನು, ವೈಶ್ವಾನರನು ಎಂದರೆ ಸರ್ವಾತ್ಮನು : ವಿಶ್ವರೂಪನು (ಎಲ್ಲಾ ರೂಪಗಳಿಂದ ಕೂಡಿರುವವನು) ಎಲ್ಲಕ್ಕೂ ಆತ್ಮನಾಗಿರುವದರಿಂದ ಪ್ರಾಣನು. ಅತ್ಯವಾದ ಅಗ್ನಿಯಾಗಿರುವವನೂ ಅವನೇ. (ಇವನು) ಪ್ರತಿ ದಿನವೂ ದಿಕ್ಕುಗಳೆಲ್ಲವನ್ನೂ ತನ್ನ ವಶಗೊಳಿಸಿಕೊಳ್ಳುತ್ತಾ ಉದಯಿಸುತ್ತಿರುತ್ತಾನೆ, ಮೇಲಕ್ಕೆ ಬರುತ್ತಿರುತ್ತಾನೆ.

(ಭಾಷ್ಯ)

೧೦. ತದೇತತ್ ಉಕ್ತಂ ವಸ್ತು ಋಚಾ ಮನ್ತ್ರೇಣಾಪಿ ಅಭ್ಯುಕ್ತಮ್.

(ಭಾಷ್ಯಾರ್ಥ)

ಆ ಈ (ಮೇಲೆ) ಹೇಳಿರುವ ವಿಷಯವು ಋಕ್ಯೆನಿಂದ ಎಂದರೆ (ಮುಂದಿನ) ಮಂತ್ರದಿಂದಲೂ ಹೇಳಲ್ಪಟ್ಟಿರುತ್ತದೆ:—

**ವಿಶ್ವರೂಪಂ ಹರಿಣಂ ಜಾತವೇದಸಂ
ಸರಾಯಣಂ ಜ್ಯೋತಿರೇಕಂ ತಪಸ್ತಮ್ |
ಸಹಸ್ರರಶ್ಮಿಃ ಶತಧಾ ವರ್ತಮಾನಃ
ಪ್ರಾಣಃ ಪ್ರಜಾನಾಮುದಯತೈಷ ಸೂರ್ಯಃ** || ೮ ||

1. ಅಗ್ನೇಯ ಮುಂತಾದವುಗಳನ್ನು.
2. ಸೂರ್ಯನ ರಶ್ಮಿಯ ಸನ್ನಿಧಿಯಿಂದಲೇ ಪ್ರಾಣಗಳು ಕಾಣಿಸಿಕೊಳ್ಳುವವು ಎಂದು ಭಾವ.

೮. ವಿಶ್ವರೂಪನಾದ ಹರಿಣನಾದ ಜಾತವೇದಸನಾದ ಪರಾಯಣನಾದ ತಪಿಸುತ್ತಿರುವ ಏಕಜ್ಯೋತಿಯನ್ನು (ಜ್ಞಾನಿಗಳು ಅರಿತಿರುವರು). ಸಹಸ್ರರಶ್ಮಿಯಾಗಿ ನೂರುಬಗೆಯಲ್ಲಿರುವ ಪ್ರಜೆಗಳ ಪ್ರಾಣನಾದ ಈ ಸೂರ್ಯನು ಉದಯಿಸುತ್ತಾನೆ.

(ಭಾಷ್ಯ)

೧೧. ವಿಶ್ವರೂಪಂ ಸರ್ವರೂಪಂ ಹರಿಣಂ ರಶ್ಮಿವನ್ತಂ ಜಾತವೇದಸಂ ಜಾತಪ್ರಜ್ಞಾನಂ ಪರಾಯಣಂ ಸರ್ವಪ್ರಾಣಾಶ್ರಯಂ. ಜ್ಯೋತಿರೇಕಂ ಸರ್ವಪ್ರಾಣಿನಾಂ ಚಕ್ಷುರ್ಭೂತಮ್ ಅದ್ವಿತೀಯಮ್¹ ತಸಂತಂ ತಾ ಪ ಶ್ರಿಯಾಂ ಕುರ್ವಾಣಂ ಸ್ವಾತ್ಮಾನಂ ಸೂರ್ಯಂ² ವಿಜ್ಞಾತವನ್ನೋ ಬ್ರಹ್ಮವಿದಃ | ಕೋಽಸೌ ಯಂ ವಿಜ್ಞಾತವನ್ತಃ?³ ಸಹಸ್ರರಶ್ಮಿಃ ಅನೇಕರಶ್ಮಿಃ ಶತಥಾ ಅನೇಕಥಾ ಪ್ರಾಣಿ ಭೇದೇನ ವರ್ತಮಾನಃ ಪ್ರಾಣಃ ಪ್ರಜಾನಾಮ್ ಉದಯತಿ ಏಷಃ ಸೂರ್ಯಃ ||

(ಭಾಷ್ಯಾರ್ಥ)

ವಿಶ್ವರೂಪನಾದ ಎಲ್ಲದರ ರೂಪವುಳ್ಳವನಾದ, ಹರಿಣನಾದ ಎಂದರೆ ರಶ್ಮಿಗಳುಳ್ಳ ಜಾತವೇದಸನಾದ ಎಂದರೆ ಏನೇನು ಆಗುವದೋ ಅದನ್ನೆಲ್ಲ ಅರಿಯುವವನಾದ, ಪರಾಯಣನಾದ ಎಂದರೆ ಎಲ್ಲಾ ಪ್ರಾಣಿಗಳಿಗೂ ಆಶ್ರಯನಾಗಿರುವ ಏಕಜ್ಯೋತಿಯನ್ನು ಎಲ್ಲಾ ಪ್ರಾಣಿಗಳಿಗೂ ಕಣ್ಣಾಗಿ ತನಗೆ ಎರಡನೆಯದಿಲ್ಲದೆ ತಪಿಸುತ್ತಿರುವ ತಾಪ (ಸುಡುವದು) ಎಂಬ ಶ್ರಿಯೆಯನ್ನು ಮಾಡುತ್ತಿರುವ ತಮ್ಮ ಆತ್ಮನಾದ ಸೂರ್ಯನನ್ನು ಬ್ರಹ್ಮವಿದರು ಅರಿತುಕೊಂಡಿರುವರು.⁴ ಅವರು (ಹೀಗೆ) ಅರಿತು ಕೊಂಡಿರುವ ಆತನು ಯಾರು? ಎಂದರೆ ಸಹಸ್ರರಶ್ಮಿಯಾಗಿ ಅನೇಕರಶ್ಮಿಗಳುಳ್ಳವನಾಗಿ ನೂರುಬಗೆಯಲ್ಲಿರುವ ಅನೇಕ ಬಗೆಯಲ್ಲಿರುವ ಪ್ರಾಣಿಗಳು ಬೇರೆಬೇರೆಯಾಗಿರುವದರಿಂದ (ಆಯಾ ಬಗೆಯಲ್ಲಿರುವ ಪ್ರಜೆಗಳ ಪ್ರಾಣನಾದ ಈ ಸೂರ್ಯನು⁵ ಉದಯಿಸುತ್ತಿರುವನು.

1. “ ಜ್ಯೋತಿಃ ಸರ್ವಪ್ರಾಣಿನಾಂ ಚಕ್ಷುರ್ಭೂತಮ್ ಏಕಮ್ ಅದ್ವಿತೀಯಮ್ ” ಎಂದು ವಾ|| ಪಾಠ.

2. “ ಸೂರಯಃ ” ಎಂದು ಅ|| ಪಾಠದಲ್ಲಿ ಹೆಚ್ಚಾಗಿದೆ.

3. “ ವಿಜ್ಞಾತವನ್ತಃ ” ಎಂಬ ಅ|| ಪಾಠವು ಅಚ್ಚಿನ ತಪ್ಪಿರಬಹುದೆಂದು ತೋರುತ್ತದೆ.

4. ಈ ಮಂತ್ರದ ಮೊದಲನೆಯ ಅರ್ಥದಲ್ಲಿರುವ ಪದಗಳು ದ್ವಿತೀಯಾವಿಭಕ್ತಿಯಲ್ಲಿವೆ. ಎರಡನೆಯ ಅರ್ಥದಲ್ಲಿರುವ ಪದಗಳು ಪ್ರಥಮಾವಿಭಕ್ತಿಯಲ್ಲಿವೆ. ಆದ್ದರಿಂದ ಬ್ರಹ್ಮಜ್ಞಾನಿಗಳು ತಿಳಿದಿರುವರು ಎಂದು ಅಧ್ಯಾಹಾರಮಾಡಿಕೊಂಡಿದೆ.

5. ಸೂರ್ಯನೇ ಬೇರೆಬೇರೆಯ ಪ್ರಾಣಿಗಳಿಗೆ ಪ್ರಾಣಗಳನ್ನು ಕೊಟ್ಟಿರುವವನು ಎಂದು ಭಾವ. ಚಂದ್ರ ಅಥವಾ ರಯಿಯು ಎಲ್ಲವೂ ಆಗಿರುವಂತೆ ಸೂರ್ಯ ಅಥವಾ ಪ್ರಾಣನು ಎಲ್ಲವೂ ಆಗಿರುತ್ತಾನೆಂಬುದನ್ನು ಈವರೆಗೆ ತಿಳಿಸಿದಂತೆ ಆಯಿತು.

ಸಂವತ್ಸರರೂಪಿಯಾದ ಪ್ರಜಾಪತಿ

(ಭಾಷ್ಯ)

೧೧. ಯಶ್ಚಾಸೌ ಚಂದ್ರಮಾಃ ಮೂರ್ತಿರನ್ನಮ್ ಅಮೂರ್ತಿಶ್ಚ ಪ್ರಾಣಃ
ಆತ್ತಾ ಆದಿತ್ಯಃ, ತದೇಕಮೇತಸ್ಮಿಥುನಂ ಸರ್ವಮ್ | ಕಥಂ ಪ್ರಜಾಃ ಕರಿಸ್ಯತಃ ಇತಿ ?
ಉಚ್ಯತೇ—

ಈ ಮೂರ್ತಿಯೂ ಅನ್ನವೂ ಆದ ಚಂದ್ರನು, ಮತ್ತು ಅಮೂರ್ತರೂಪನಾದ
ಆತ್ಮ, ಪ್ರಾಣನಾದ ಆದಿತ್ಯನು—ಇವೆರಡೂ ಒಂದೇ (ಆಗಿ), ಈ ಜೋಡಿಯು ಎಲ್ಲವೂ
ಆಗಿರುತ್ತದೆ. (ಇವು) ಪ್ರಜೆಗಳನ್ನು ಮಾಡುವದೆಂಬುದು ಹೇಗೆ ? ಎಂದರೆ (ಶ್ರುತಿ)
ಹೇಳುತ್ತದೆ:—

ಸಂವತ್ಸರೋ ವೈ ಪ್ರಜಾಪತಿಸ್ತಸ್ಯಾಯನೇ ದಕ್ಷಿಣಂ ಚೋ-
ತ್ತರಂ ಚ | ತದ್ಯೇ ಹ ವೈ ತದಿಷ್ಟಾಪೂರ್ತೇ ಕೃತಮಿತ್ಯುಸಾಸತೇ
ತೇ ಚಾನ್ದ್ರಮಸಮೇವ ಲೋಕಮುಭಿಜಯಂತೇ | ತ ಏವ
ಪುನರಾವರ್ತಂತೇ ತಸ್ಮಾದೇತ ಋಷಯಃ ಪ್ರಜಾಕಾಮಾ
ದಕ್ಷಿಣಂ ಪ್ರತಿಪದ್ಯಂತೇ | ಏಷ ಹ ವೈ ರಯಿಯಃ
ಪಿತೃಯಾಣಃ

|| ೯ ||

೯. ಸಂವತ್ಸರವೇ ಪ್ರಜಾಪತಿಯು. ಅವಕ್ಕೆ ದಕ್ಷಿಣವೆಂದೂ
ಉತ್ತರವೆಂದೂ ಎರಡು ಅಯನಗಳು. ಯಾರಾದರೂ ಹಾಗೆ ಇಷ್ಟಾಪೂರ್ತ
ಗಳೆಂಬ ಕೃತವನ್ನೇ ಉಪಾಸನೆಮಾಡುತ್ತಿರುವರೋ ಅವರು ಚಂದ್ರನ
ಲೋಕವನ್ನೇ ಗೆದ್ದುಕೊಳ್ಳುವರು ; ಅವರೇ ಮತ್ತೆ ಹಿಂತಿರುಗುವರು.
ಆದ್ದರಿಂದಲೇ ಪ್ರಜಾಕಾಮರಾದ ಈ ಋಷಿಗಳು ದಕ್ಷಿಣವನ್ನು ಹೊಂದು
ವರು. ಈ ಪಿತೃಯಾಣವೇ ರಯಿಯು.

೧೨. ತದೇವ ಕಾಲಃ ಸಂವತ್ಸರಃ ವೈ ಪ್ರಜಾಪತಿಃ | ತನ್ನಿರ್ವರ್ತ್ಯತ್ಯಾತ್
ಸಂವತ್ಸರಸ್ಯ | ಚಂದ್ರಾದಿತ್ಯನಿರ್ವರ್ತ್ಯತಿಥ್ಯಹೋರಾತ್ರಸಮುದಾಯೋ ಹಿ ಸಂವ
ತ್ಸರಃ | ತದನನ್ಯತ್ವಾತ್ ರಯಿಪ್ರಾಣಮಿಥುನಾತ್ಮಕ¹ ಏವ ಇತ್ಯುಚ್ಯತೇ | ತತ್
ಕಥಂ ? ತಸ್ಯ ಸಂವತ್ಸರಸ್ಯ ಪ್ರಜಾಪತೇಃ ಅಯನೇ ಮಾರ್ಗೌ ದ್ವೌ ದಕ್ಷಿಣಂ

1. “ರಯಿಪ್ರಾಣೈತಸ್ಮಿಥುನಾತ್ಮಕ” ಎಂದು ವಾ|| ಪಾಠ.

ಜೋತ್ತರಂ ಚ | ಪ್ರಸಿದ್ಧೇ^೧ ಹೃಯನೇ ಷಣ್ಮಾಸಲಕ್ಷಣೇ ಯಾಭ್ಯಾಂ ದಕ್ಷಿಣೇನೋತ್ತರೇಣ ಚ ಯಾತಿ ಸವಿತಾ ಕೇವಲಕರ್ಮಿಣಾಂ ಜ್ಞಾನಸಂಯುಕ್ತಕರ್ಮವತಾಂ ಚ ಲೋಕಾನ್ ವಿವಿಧತ್ | ಕಥಮ್ ? ತತ್ ತತ್ರ ಚ ಬ್ರಾಹ್ಮಣಾದಿಸು ಯೇ ಹ ವೈ ಋಷಯಃ^೨ ತತ್ ಉಪಾಸತೇ ಇತಿ ಕ್ರಿಯಾವಿಶೇಷಣೋ ದ್ವಿತೀಯಃ ತಚ್ಚಬ್ದಃ | ಇಷ್ಟಂ ಚ ಪೂರ್ತಂ ಚ ಇಷ್ಟಾಪೂರ್ತೇ ಇತ್ಯಾದಿ ಕೃತಮೇವ ಉಪಾಸತೇ ನಾಕೃತಂ ನಿತ್ಯಂ ತೇ ಚಾನ್ದ್ರಮಸಮೇವ ಚನ್ದ್ರಮಸಿ ಭವಂ ಪ್ರಜಾಪತೇರ್ಮಿಥುನಾತ್ಮಕಸ್ಯ ಅಂಶಂ ರಯಿಮ್ ಅನ್ನಭೂತಂ ಲೋಕಮ್ ಅಭಿಜಯಂತೇ | ಕೃತರೂಪತ್ವಾತ್ ಚಾನ್ದ್ರಮಸಸ್ಯ | ತೇ^೩ ಏವ ಚ ಕೃತಕ್ಷಯಾತ್ ಪುನರಾವರ್ತನೇ “ಇಮಂ ಲೋಕಂ ಹೀನತರಂ ವಾ ವಿಶನ್ತಿ” (ಮುಂ. ೧-೨-೧೦) ಇತಿ ಹಿ ಉಕ್ತಮ್ | ಯಸ್ಯಾ ದೇವಂ ಪ್ರಜಾಪತಿಮ್ ಅನ್ನಾತ್ಮಕಂ ಫಲತ್ವೇನ ಅಭಿನಿವರ್ತಯನ್ತಿ ಚನ್ದ್ರಮ್ ಇಷ್ಟಾಪೂರ್ತಕರ್ಮಣಾ ಏತೇ ಋಷಯಃ ಸ್ವರ್ಗದ್ರಷ್ಟಾರಃ ಪ್ರಜಾಕಾಮಾಃ ಪ್ರಜಾರ್ಥಿನಃ ಗೃಹಸ್ಥಾಃ, ತಸ್ಮಾತ್ ಸ್ವಕೃತಮೇವ ದಕ್ಷಿಣಾಯನೋಪಲಕ್ಷಿತಂ ಚನ್ದ್ರಂ ಪ್ರತಿಪದ್ಯಂತೇ ಏಷ ಹ ವೈ ರಯಿಃ ಅನ್ನಂ ಯಃ ಪಿತೃಯಾಣಃ ಪಿತೃಯಾಣೋಪಲಕ್ಷಿತಶ್ಚನ್ದ್ರಃ ||

(ಭಾಷ್ಯಾರ್ಥ)

ಆ (ಜೋಡಿಯೇ) ಕಾಲ (ರೂಪವಾದ) ಸಂವತ್ಸರವು; (ಅದೇ) ಪ್ರಜಾಪತಿಯು. ಏಕೆಂದರೆ ಅದರಿಂದ^೪ (ಈ) ಸಂವತ್ಸರವಾಗಿರುತ್ತದೆ. ಚಂದ್ರ, ಸೂರ್ಯ-ಇವರಿಂದಾಗಿರುವ ತಿಥಿ, ಹಗಲುರಾತ್ರಿಗಳು ಇವುಗಳ ಒಟ್ಟೇ ಅಲ್ಲವೆ, ಸಂವತ್ಸರವೆಂಬುದು? ಅದಕ್ಕಿಂತ ಬೇರೆಯಲ್ಲವಾದ್ದರಿಂದ^೫ (ಇದು) ರಯಿಪ್ರಾಣ (ವೆಂಬೀ) ಮಿಥುನಸ್ವರೂಪವೇ ಎಂದು ಹೇಳಿರುತ್ತದೆ. ಅದು ಹೇಗೆ ಎಂದರೆ: ಈ ಸಂವತ್ಸರರೂಪವಾದ ಪ್ರಜಾಪತಿಗೆ ಅಯನಗಳು ಎಂದರೆ ಮಾರ್ಗಗಳು, ದಕ್ಷಿಣ, ಉತ್ತರ-ಎಂದು ಎರಡು. ಷಣ್ಮಾಸರೂಪವಾದ ಅಯನಗಳು (ಎರಡೂ) ಪ್ರಸಿದ್ಧವಾಗಿಯೇ ಇರುತ್ತವೆ; ಇವುಗಳಿಂದ ಸೂರ್ಯನು ಕೇವಲ ಕರ್ಮಿಗಳಿಗೂ ಜ್ಞಾನದೊಡಗೂಡಿದ

1. “ ದ್ವೇ ಪ್ರಸಿದ್ಧೇ ” ಅ|| ಪಾಠ.

2. ಈ ಮಾತು ಅ|| ಮ್ಮ|| ಪಾಠಗಳಲ್ಲಿಲ್ಲ. ಇಲ್ಲದಿದ್ದರೂ ಸಾಗುತ್ತದೆ.

3. “ ತತ್ರ ” ಎಂದು ಅ|| ಪಾಠದಲ್ಲಿ ಹೆಚ್ಚು.

4. ಆ ಚಂದ್ರಸೂರ್ಯರೆಂಬ ಜೋಡಿಯಿಂದ ಆಗಿರುತ್ತದೆ.

5. ಚಂದ್ರನಿಂದ ತಿಥ್ಯಾತ್ಮಕಕಾಲವೂ ಸೂರ್ಯನಿಂದ ಹಗಲುರಾತ್ರಿಗಳೆಂಬ ಕಾಲವೂ ಆಗುತ್ತದೆ.

6. ಕಾರ್ಯವು ಕಾರಣಕ್ಕಿಂತ ಬೇರೆಯಲ್ಲವಾದ್ದರಿಂದ ಸಂವತ್ಸರವೂ ಸೂರ್ಯ ಚಂದ್ರಾತ್ಮಕವೇ ಆಗಿರುತ್ತದೆ ಎಂದು ಹೇಳಿದೆ ಎಂದರ್ಥ.

ಕರ್ಮ (ವನ್ನು ಮಾಡಿ) ದವರಿಗೂ¹ ಲೋಕಗಳನ್ನು ಗೊತ್ತುಮಾಡಿಕೊಡುತ್ತಾ ದಕ್ಷಿಣಕ್ಕೂ ಉತ್ತರಕ್ಕೂ ಹೋಗುತ್ತಿರುವನು. ಹೇಗೆ? ಎಂದರೆ, ಅಲ್ಲಿ ಎಂದರೆ ಆ ಬ್ರಾಹ್ಮಣಾದಿಗಳಲ್ಲಿ² ಯಾರಾದರೆ (ಯಾವ) ಋಷಿಗಳು “ ಹಾಗೆ ಉಪಾಸನೆಮಾಡುತ್ತಿರುವರೋ” ಎಂದು ಎರಡನೆಯ ತತ್ ಎಂಬ ಶಬ್ದವನ್ನು³ ಕ್ರಿಯಾವಿಶೇಷಣ (ವಾಗಿ ತಿಳಿಯಬೇಕು). ಇಷ್ಟಾಪೂರ್ತಗಳೆಂಬ ಎಂದರೆ ಇಷ್ಟ, ಪೂರ್ತ⁴ ಮುಂತಾದ ಕೃತವನ್ನೇ ಅನುಸರಿಸುತ್ತಿರುವರೋ ಅಕೃತವಾದ ನಿತ್ಯವನ್ನು⁵ (ಉಪಾಸನೆ ಮಾಡುವ ದಿಲ್ಲವೋ) ಅವರು ಚಂದ್ರಮಸವನ್ನೇ ಜೋಡಿಯ ರೂಪದಲ್ಲಿರುವ ಪ್ರಜಾಪತಿಯ ಅಂಶವಾದ, ಚಂದ್ರನಲ್ಲಿರುವ ರಯಿಯನ್ನೇ ಅನ್ನವಾಗಿರುವ ಲೋಕವನ್ನೇ ಗೆದ್ದುಕೊಳ್ಳುವರು. ಏಕೆಂದರೆ ಚಂದ್ರಲೋಕವೂ ಕೃತವಾಗಿರುತ್ತದೆ.⁶ (ಆ) ಕೃತವು ಸವೆಯಲು ಅವರೇ ಮತ್ತೆ ಹಿಂತಿರುಗುವರು. “ ಈ ಲೋಕವನ್ನೋ ಇನ್ನೂ ಕೇಳು ತೆರದ (ಲೋಕ)ವನ್ನೋ ಹೊಗುವರು” (ಮುಂ. ೧-೨-೧೦) ಎಂದಲ್ಲವೆ, ಹಿಂದೆ ಹೇಳಿದೆ ?

ಹೀಗೆ ಈ ಪ್ರಜಾಕಾಮರಾದ ಪ್ರಜೆಗಳನ್ನು ಬಯಸುವ ಗೃಹಸ್ಥರಾದ ಋಷಿಗಳು ಎಂದರೆ ಸ್ವರ್ಗವನ್ನು ಕಂಡುಕೊಂಡವರು⁷ ಅನ್ನಾತ್ಮಕನಾದ ಪ್ರಜಾಪತಿಯನ್ನು, ಎಂದರೆ ಚಂದ್ರನನ್ನು ಇಷ್ಟಾಪೂರ್ತಗಳೆಂಬ ಕರ್ಮದಿಂದ ಫಲವಾಗಿ ಉಂಟುಮಾಡಿಕೊಳ್ಳುತ್ತಿರುವವರಾದ; ತಮ್ಮಿಂದ ಮಾಡಲ್ಪಟ್ಟಿರುವ ದಕ್ಷಿಣವನ್ನೇ,

1. ಕರ್ಮಗಳಿಗೆ ದಕ್ಷಿಣಮಾರ್ಗ, ಉಪಾಸನೆಯಿಂದ ಕೂಡಿದ ಕರ್ಮಗಳಿಗೆ ಉತ್ತರ ಮಾರ್ಗ. (ಗೀ. ೮-೨೪, ೨೫).
2. ಅಲ್ಲಿ ಎಂದರೆ ಸಾಧಕರೋಳಿಗೆ, ವೈದಿಕಧರ್ಮಕ್ಕೆ ಅಧಿಕಾರಿಗಳಾದ ಬ್ರಾಹ್ಮಣಾದಿ ದ್ವಿಜರೋಳಿಗೆ.
3. ಉಪನಿಷತ್ತಿನಲ್ಲಿ ತತ್ ಯೇ ತತ್ ಇಷ್ಟಾಪೂರ್ತೇ-ಎಂದು ಎರಡು ತತ್ ಶಬ್ದಗಳಿವೆ.
4. ವ್ಯಾಖ್ಯಾನದಲ್ಲಿ ಹೀಗೆಂದು ಬರೆದಿದೆ. ಇಷ್ಟವೆಂದರೆ ಅಗ್ನಿಹೋತ್ರ, ತಪಸ್ಸು, ಸತ್ಯ, ವೇದಾಧ್ಯಯನ, ಅಧ್ಯಾಪನ, ಅತಿಥ್ಯ, ವೈಶ್ವದೇವ-ಇವು; ಪೂರ್ತ-ವೆಂದರೆ ಭಾವಿ, ಕೆರೆಕಟ್ಟಿ, ದೇವಾಲಯ, ತೋಪು-ಮುಂತಾದವನ್ನು ಕಟ್ಟಿಸುವದು, ಅನ್ನದಾನಮಾಡುವದು ಮುಂತಾದದ್ದು, “ ಕೃತಮಿತ್ಯುಪಾಸತೇ ” ಎಂಬಲ್ಲಿರುವ ಶಬ್ದವನ್ನು “ ಇಷ್ಟಾಪೂರ್ತೇ ಇತಿ ” ಎಂದು ಸೇರಿಸಿಕೊಂಡು ಇತಿ ಇತ್ಯಾದಿ ಮುಂತಾಗಿ ಎಂದು ಅರ್ಥಮಾಡಿದೆ.
5. ಕೃತ, ಅಕೃತ-ಎಂಬ ಶಬ್ದಗಳನ್ನು ಮುಂ. ೨-೧.೧೨ ರಲ್ಲಿ ಉಪಯೋಗಿಸಿರುವ ಬಗೆಯನ್ನು ನೋಡಿರಿ.
6. ಕರ್ಮದ ಕಾರ್ಯವಾಗಿರುತ್ತದೆ.
7. ಋಷಿಗಳೆಂದರೆ ತತ್ತ್ವವನ್ನು ಬಲ್ಲವರು; ಇಲ್ಲಿ ಸ್ವರ್ಗತತ್ತ್ವವನ್ನು ಬಲ್ಲವರೆಂದರ್ಥ.

ಎಂದರೆ ದಕ್ಷಿಣಾಯನವೆಂಬ ಉಪಲಕ್ಷಣವುಳ್ಳ¹ ಚಂದ್ರನನ್ನೇ ಪಡೆದುಕೊಳ್ಳುತ್ತಾರೆ. ಈ ಪಿತೃಯಾಣವೇ² ಎಂದರೆ ಪಿತೃಯಾಣವೆಂಬ ಉಪಲಕ್ಷಣವುಳ್ಳ ಚಂದ್ರನೇ ರಯಿಯು, ಅನ್ನವು.

ಅಥೋತ್ತರೇಣ ತಪಸಾ ಬ್ರಹ್ಮಚರ್ಯೇಣ ಶ್ರದ್ಧಯಾ ವಿದ್ಯಯಾ
ಯಾತ್ಮಾನಮನ್ವಿಷ್ಯಾದಿತ್ಯಮಭಿಜಯಂತೇ | ಏತದ್ವೈ ಪ್ರಾಣಾ
ನಾನಾಯತನಮೇತದಮೃತಮಭಿಯಮೇತತ್ ಪರಾಯಣ
ಮೇತಸ್ಮಾನ್ನ ಪುನರಾವರ್ತಂತ ಇತ್ಯೇಷ ನಿರೋಧಸ್ತದೇಷ
ಶ್ಲೋಕಃ

|| ೧೦ ||

೧೦. ಇನ್ನು ಉತ್ತರ (ಮಾರ್ಗ)ದಿಂದ (ಹೋಗುವವರು) ತಪಸ್ಸಿನಿಂದಲೂ ಬ್ರಹ್ಮಚರ್ಯೆಯಿಂದಲೂ ಶ್ರದ್ಧೆಯಿಂದಲೂ ವಿದ್ಯೆಯಿಂದಲೂ ಆತ್ಮನನ್ನು ಹುಡುಕುವವರಾಗಿ ಆದಿತ್ಯನನ್ನು ಗೆದ್ದುಕೊಳ್ಳುವರು. ಇದೇ ಪ್ರಾಣಗಳಿಗೆ ನೆಲೆ: ಇದು ಅಮೃತವು, ಅಭಯವು; ಇದು ಪರಾಯಣವು. ಇದರಿಂದ ಮತ್ತೆ ಹಿಂದಿರುಗುವದಿಲ್ಲ. ಇದು ತಪ. ಅಲ್ಲಿ ಈ ಶ್ಲೋಕ (ವಿರುತ್ತದೆ):

(ಭಾಷ್ಯ)

೧೪. ಅಥ ಉತ್ತರೇಣ ಅಯನೇನ ಪ್ರಜಾಪತೇರಂಶಂ ಪ್ರಾಣಮ್ ಅತ್ತಾರಮ್ ಆದಿತ್ಯಮ್ ಅಭಿಜಯಂತೇ | ಕೇನ? ತಪಸಾ ಇನ್ದ್ರಿಯಜಯೇನ | ವಿಶೇಷತೋ ಬ್ರಹ್ಮಚರ್ಯೇಣ, ಶ್ರದ್ಧಯಾ ವಿದ್ಯಯಾ ಚ ಪ್ರಜಾಪತ್ಯಾತ್ಮವಿಷಯಯಾ ಆತ್ಮಾನಂ ಪ್ರಾಣಂ ಸೂರ್ಯಂ ಜಗತ್ಸಸ್ಥುಷಶ್ಚ ಅಸ್ತಿಷ್ಯ “ಅಹಮಸ್ಮಿ” ಇತಿ ವಿದಿತ್ವಾ ಆದಿತ್ಯಮ್ ಅಭಿಜಯಂತೇ ಅಭಿಪ್ರಾಪ್ನುವಂತಿ | ಏತದ್ ವೈ ಆಯತನಂ ಸರ್ವಪ್ರಾಣಾನಾಂ ನಾನಾನ್ಯಮ್ ಆಯತನಂ ಆಶ್ರಯಃ | ಏತತ್ ಅಮೃತಮ್ ಅವಿನಾಶಿ ಅಭಯಮ್ ಅತ ಏವ ಭಯವರ್ಜಿತಮ್ ನ ಚನ್ದ್ರವತ್ ಕ್ಷಯವೃದ್ಧಿ ಭಯವತ್ | ಏತತ್ ಪರಾಯಣಮ್ ಪರಾ ಗತಿಃ ವಿವಿಧವತಾಂ ಕರ್ಮಿಣಾಂ ಚ

1. ದಕ್ಷಿಣಾಯನಮಾರ್ಗವನ್ನು ಪಡೆದರೆ ಚಂದ್ರನನ್ನೇ ಮುಟ್ಟುತ್ತಾರೆ. ಚಂದ್ರನೇ ಫಲವಾಗಿರುವುದರಿಂದ ಅದನ್ನು ತಿಳಿಸುವದಕ್ಕೆ “ದಕ್ಷಿಣಾಯನ” ಎಂಬ ಶಬ್ದವನ್ನು ಉಪಲಕ್ಷಣವಾಗಿ ಉಪಯೋಗಿಸಿದೆ ಎಂದು ತಿಳಿಯಬೇಕು.

2. ದಕ್ಷಿಣಮಾರ್ಗಕ್ಕೆ ಪಿತೃಗಳ ಮಹಿಮೆಯನ್ನು ಪಡೆದುಕೊಳ್ಳುವದೇ ಫಲವೆಂದು ತೈತ್ತರೀಯದ ನಾರಾಯಣಪನ್ನದ ಕೊನೆಯಲ್ಲಿ ಹೇಳಿರುವದನ್ನು ಇಲ್ಲಿ ನೆನಪಿಗೆ ತಂದು ಕೊಳ್ಳಬೇಕು.

ಜ್ಞಾನವತಾಮ್ | ಏತಸ್ಮಾತ್ ನ ಪುನರಾವರ್ತನೈ ಯಥಾ ಇತರೇ ಕೇವಲಕರ್ಮಿಣ ಇತಿ | ಯಸ್ಮಾತ್ ಏಷಃ ಅವಿದುಷಾಂ ನಿರೋಧಃ | ಆದಿತ್ಯಾದ್ ಹಿ ನಿರುದ್ಧಾಃ ಅವಿದ್ವಾಂಸಃ | ನೈತೇ ಸಂವತ್ಸರಮ್ ಆದಿತ್ಯಮಾತ್ಮಾನಂ ಪ್ರಾಣಮ್ ಅಭಿಪ್ರಾಪ್ನುವಂತಿ ||

(ಭಾಷ್ಯಾರ್ಥ)

ಇನ್ನು ಉತ್ತರಮಾರ್ಗದಿಂದ ಪ್ರಜಾಪತಿಯ ಅಂಶವಾದ ಅತ್ಯವಾದ ಪ್ರಾಣ ನನ್ನು, ಆದಿತ್ಯನನ್ನು, ಗೆದ್ದುಕೊಳ್ಳುವರು. ಏತರಿಂದ? ತಪಸ್ಸಿನಿಂದಲೂ ಎಂದರೆ ಇಂದ್ರಿಯಜಯದಿಂದಲೂ ವಿಶೇಷವಾಗಿ ಬ್ರಹ್ಮಚರ್ಯದಿಂದಲೂ ; ಶ್ರದ್ಧೆಯಿಂದಲೂ ; ವಿದ್ಯೆಯಿಂದಲೂ ಎಂದರೆ ಪ್ರಜಾಪತ್ಯಾತ್ಮನ ವಿಷಯವಾದ (ಉಪಾಸನೆಯಿಂದಲೂ) ಅತ್ಮನನ್ನು ಎಂದರೆ ಪ್ರಾಣನನ್ನು ಸ್ಥಾವರಕ್ಕೂ ಜಂಗಮಕ್ಕೂ (ಆತ್ಮನಾಗಿರುವ) ಸೂರ್ಯನನ್ನು¹ ಹುಡುಕಿಕೊಂಡು ನಾನೇ ಆತನು ಎಂದು (ಸಾಕ್ಷಾತ್ಪ್ರಾಪ್ತಿ) ಅರಿತು ಕೊಂಡು² ಆದಿತ್ಯನನ್ನು ಗೆದ್ದುಕೊಳ್ಳುವರು, ಎಂದರೆ ಪಡೆದುಕೊಳ್ಳುವರು. ಇದೇ ಆಯತನವು ಎಲ್ಲಾ ಪ್ರಾಣಗಳಿಗೂ ಸಮಾನವಾಗಿರುವ ಆಯತನವು, ಆಶ್ರಯವು.³ ಇದು ಅಮೃತವು, ನಾಶವಾಗುವ (ಸ್ವಭಾವ)ದ್ದಲ್ಲ; ಆದ್ದರಿಂದಲೇ (ಇದು) ಅಭಯವು, ಅಂಜಿಕೆಯಿಲ್ಲದ್ದು, ಚಂದ್ರನಂತೆ ಕ್ಷಯವೃದ್ಧಿಗಳೆಂಬ ಅಂಜಿಕೆಯಿರುವದಿಲ್ಲ.⁴ ಇದು ಪರಾಯಣವು, ಉಪಾಸಕರಿಗೂ, ಉಪಾಸನೆಯೊಡನೆ ಕರ್ಮವನ್ನೂ ಮಾಡುವವರಿಗೂ⁵ ಹೆಚ್ಚಿನ ಗತಿಯು. ಇದರಿಂದ ಮತ್ತೆ ಹಿಂತಿರುಗುವದಿಲ್ಲ, ಉಳಿದವರು ಎಂದರೆ ಬರಿಯ ಕರ್ಮವನ್ನು ಮಾಡಿದವರು ಹೇಗೆ (ಮತ್ತೆ ಹಿಂತಿರುಗುವರೋ) ಹಾಗೆ (ಇದನ್ನು ಪಡೆ

1. ಅ. ವೇ. ೨೦-೯-೧೦೭ “ ಸೂರ್ಯ ಆತ್ಮಾ ಜಗತ್ಸ್ತಸ್ಥುಷಶ್ಚ ” ಎಂಬ ವಾಕ್ಯದ ಅಧಾರದಿಂದ ಇಲ್ಲಿ ಸೂರ್ಯನನ್ನು ಆತ್ಮನೆಂದಿದೆ ಎಂದು ಭಾವ.

2. ಅತ್ಯಾವೇಷಣೆ ಎಂದರೆ ಗುರುಶಾಸ್ತ್ರೋಪದೇಶಗಳಿಂದ ತಿಳಿದುಕೊಳ್ಳುವದು ; ಇಲ್ಲಿ ಹಾಗೆ ತಿಳಿದುಕೊಂಡು ಉಪಾಸನೆಯಿಂದ ಸಾಕ್ಷಾತ್ಪ್ರಾಪ್ತರಮಾಡಿಕೊಳ್ಳುವದು ಎಂದರ್ಥ. ಛಾ. ಭಾ. ೮-೧-೧, ೮-೧-೫ ನೋಡಿ.

3. ಸೂರ್ಯನು ಎಲ್ಲಾ ಪ್ರಾಣಗಳನ್ನೂ ತನ್ನೊಳಗೆ ಸೇರಿಸಿಕೊಳ್ಳುತ್ತಾನೆಂದು ೬ನೆಯ ಮಂತ್ರದಲ್ಲಿ ಹೇಳಿರುವದನ್ನು ನೆನಪಿಗೆ ತಂದುಕೊಳ್ಳಬೇಕು.

4. ಅಮೃತ, ಅಭಯ, ಪರಾಯಣ-ಇವು ಸಗುಣಬ್ರಹ್ಮಕ್ಕೆ ಅಪೇಕ್ಷಿಕವಾಗಿ ಹೊಂದುವ ವಿಶೇಷಣಗಳು ; ಎಂದರೆ ಇತರಫಲಗಳಿಗೆ ಹೋಲಿಸಿದರೆ ಇದು ಅಮೃತಾದಿಗುಣಗಳುಳ್ಳದ್ದಾಗಿರುತ್ತದೆ. ಛಾ. ಭಾ. ೫-೧೦-೧ ಭಾಷ್ಯದಲ್ಲಿ “ ಅಮೃತ ” ಶಬ್ದದ ವಿವರಣೆಯನ್ನು ನೋಡಿ.

5. ಕರ್ಮೋಪಾಸನೆಗಳನ್ನು ಕೂಡಿಸಿ ಅನುಷ್ಠಾನಮಾಡುವವರಿಗೆ ಅಗುವ ಹೆಚ್ಚಿನ ಫಲ. ಮುಂ. ಭಾ. ೧-೨-೧೦.

ದವರು) ಹಿಂತಿರುಗುವದಿಲ್ಲ.¹ ಏಕೆಂದರೆ ಅಜ್ಞಾನಿಗಳಿಗೆ² ಇದು ತಡೆ. ಆದಿತ್ಯನಿಂದ ಅಜ್ಞಾನಿಗಳು ತಡೆಯಲ್ಪಟ್ಟಿರುತ್ತಾರಲ್ಲವೆ? ಅವರು ಸಂವತ್ಸರರೂಪಿಯಾದ ಆದಿತ್ಯನೆಂಬ ಆತ್ಮನನ್ನು, ಪ್ರಾಣನನ್ನು ಸಡೆಯುವದಿಲ್ಲ.

(ಭಾಷ್ಯ)

೧೫. ಸ ಹಿ ಸಂವತ್ಸರಃ ಕಾಲಾತ್ಮ್ಯ ಅವಿದುಷಾಂ ನಿಯೋಧಃ | ತತ್ ತಸ್ಮಿನ್ ಅರ್ಥೇ ಏವಃ ಕ್ಲೋಕಃ ಮನ್ತ್ರಃ ||

(ಭಾಷ್ಯಾರ್ಥ)

ಏಕೆಂದರೆ ಆ ಸಂವತ್ಸರರೂಪಿಯಾದ ಕಾಲಾತ್ಮನು ಅಜ್ಞಾನಿಗಳಿಗೆ ತಡೆಯಾಗಿರುತ್ತಾನೆ. ಅಲ್ಲಿ ಎಂದರೆ ಆ ವಿಷಯದಲ್ಲಿ ಈ (ಮುಂದಿನ) ಶ್ಲೋಕವು ಎಂದರೆ ಮಂತ್ರವು (ಇರುತ್ತದೆ) :-

ಸಜ್ಞಾಸಾದಂ ಪಿತರಂ ದ್ವಾದಶಾಕೃತಿಂ

ದಿನ ಆಹುಃ ಪರೇ ಅರ್ಥೇ ಪುರೀಷಿಣಮ್ |

ಅಥೇನೇ ಅನ್ಯ ಉ ಪರೇ ವಿಚಕ್ಷಣಂ

ಸಪ್ತಚಕ್ರೇ ಷಡರ ಆಹುರರ್ಪಿತಮಿತಿ³

|| ೧೧ ||

೧೧. ಐದು ಪಾದಗಳುಳ್ಳ (ಈ) ಪಿತೃವು ಹನ್ನೆರಡು ಆಕೃತಿಗಳುಳ್ಳವನಾಗಿ ದ್ಯುಲೋಕಕ್ಕಿಂತ ಮೇಲಿನ ಸ್ಥಾನದಲ್ಲಿ ಪುರೀಷಿಯಾಗಿರುವನೆಂದು ಹೇಳುವರು. ಇನ್ನು ಈ ಬೇರೆಯವರೋ ಎಂದರೆ (ಈ ಜಗತ್ತು) ವಿಚಕ್ಷಣನಾಗಿ ಏಳುಚಕ್ರವಾಗಿ ಆರು ಹಾರೆ ಕೋಲುಗಳುಳ್ಳ (ಈತನಲ್ಲಿ) ಅರ್ಪಿತವಾಗಿರುವದೆನ್ನುವರು.

(ಭಾಷ್ಯ)

೧೬. ಸಜ್ಞಾಸಾದಂ ಸಜ್ಞಾ ಯತನಃ ಸಾದಾ ಇವ ಅಸ್ಯ ಸಂವತ್ಸರಾತ್ಮನಃ ಆದಿತ್ಯಸ್ಯ ತ್ರೈ ಅಸೌ ಪಾದ್ಯರಿವ ಋತುಭಿಃ ಆವರ್ತತೇ | ಹೇಮಂತಶಿಶಿರೌ ಏಕೇಕೃತ್ಯ ಏವಂ ಕಲ್ಪನಾ | ಪಿತರಂ ಸರ್ವಸ್ಯ ಜನಯಿತ್ಯತ್ವಾತ್ ಪಿತೃತ್ವಂ ತಸ್ಯ | ದ್ವಾದಶಾಕೃತಿಂ ದ್ವಾದಶಮಾಸಾ ಅಕೃತಯಃ ಅವಯವಾಃ ಆಕರಣಂ ವಾ ಅವಯವಿಕರಣಮ್

1. ಈ ಕಲ್ಪವು ಕೊನೆಯಾಗುವವರೆಗೂ ಬ್ರಹ್ಮಲೋಕದಲ್ಲಿಯೇ ಇರುತ್ತಾರೆ. ಭಾ. ಭಾ. ೫-೧೦-೧, ೪-೧೪-೫; ಬೃ. ಭಾ. ೬-೨-೧೫ ನೋಡಿ; ಅಥವಾ ಅಲ್ಲಿ ಜ್ಞಾನವಾದರೆ ಹಿಂತಿರುಗುವದೇ ಇಲ್ಲ. ಸೂ. ಭಾ. ೪-೩-೧೦, ೬-೩-೨೨.

2. ಉಪಾಸಕರಲ್ಲದವರಿಗೆ.

3. ಇದು ಅ. ವೇ. ೫-೯-೪೫೨ ರಲ್ಲಿದೆ; ಅಲ್ಲಿ “ವಿಚಕ್ಷಣೇ” ಎಂದು ಪಾಠ. ಮು. ವೇ. ೨-೩-೧೨ ರಲ್ಲಿಯೂ ಇದೆ; ಅಲ್ಲಿ “ಷಳರ” ಎಂದು ಪಾಠ.

ಅಸ್ಯ ದ್ವಾದಶಮಾಸೈಃ ತಂ ದ್ವಾದಶಾಕೃತಿಮ್ | ದಿವಃ ದ್ಯುಲೋಕಾತ್ ಪರೇ ಊರ್ಧ್ವೇ ಅರ್ಧೇ ಸ್ಥಾನೇ ತೃತೀಯಸ್ಯಾಂ ದಿವಿ ಇತ್ಯರ್ಥಃ | ಪುರೀಷಿಣಂ ಪುರೀಷ ವನ್ತಮ್ ಉದಕವನ್ತಮ್ ಆಹುಃ ಕಾಲವಿದಃ | ಅಥ ತಮೇವ ಅನ್ಯೇ ಇಮೇ ಉ ಪರೇ ಕಾಲವಿದಃ ವಿಚಕ್ಷಣಂ ನಿಪುಣಂ ಸರ್ವಜ್ಞಂ ಸಪ್ತಚಕ್ರೇ ಸಪ್ತಹಯರೂಪೇಣ¹ ಚಕ್ರೇ ಸತತಂ ಗತಿಮತಿ ಕಾಲಾತ್ಮನಿ ಷಡರೇ ಷಡ್ಯತುಮತಿ ಆಹುಃ ಸರ್ವಮಿದಂ ಜಗತ್ ಕಥಯಂತಿ ಅರ್ಪಿತಮ್ ಅರಾ ಇವ ರಥನಾಭೌ ನಿವಿಷ್ಟಮ್ ಇತಿ | ಯದಿ ಪಙ್ಗುಪಾದೋ ದ್ವಾದಶಾಕೃತಿಃ, ಯದಿ ವಾ ಸಪ್ತಚಕ್ರಃ ಷಡರಃ, ಸರ್ವಥಾಪಿ ಸಂವತ್ಸರಃ ಕಾಲಾತ್ಮಾ ಪ್ರಜಾಪತಿಶ್ಚನ್ದ್ರಾದಿತ್ಯಲಕ್ಷಣೋ² ಜಗತಃ ಕಾರಣಮ್ ||

(ಭಾಷ್ಯಾರ್ಥ)

ಐದು ಪಾದಗಳುಳ್ಳವನು ; ಈ ಸಂವತ್ಸರರೂಪಿಯಾದ ಆದಿತ್ಯನಿಗೆ ಐದು ಋತುಗಳು ಪಾದಗಳಂತಿರುವವು, ಆ ಋತುಗಳಿಂದ ಇವನು ಐದು ಕಾಲುಗಳಿಂದಲೋ ಎಂಬಂತೆ ಸುತ್ತುತ್ತಿರುತ್ತಾನೆ. ಹೇಮಂತ, ಶಿಶಿರ-ಎಂಬ ಎರಡು (ಋತು)ಗಳನ್ನು ಒಂದಾಗಿ ಭಾವಿಸಿ ಹೀಗೆ ಕಲ್ಪನೆಮಾಡಿರುತ್ತದೆ. **ಹಿತೃವು :** ಈತನು ಎಲ್ಲವನ್ನೂ ಸೃಷ್ಟಿಮಾಡುತ್ತಿರುವುದರಿಂದ ಇವನಿಗೆ ತಂದೆಯ ಸ್ಥಾನವಿರುತ್ತದೆ. **ಹನ್ನೆರಡು ಆಕೃತಿಗಳುಳ್ಳವನು :** ಹನ್ನೆರಡು ತಿಂಗಳು ಇವನಿಗೆ ಆಕೃತಿಗಳು ಎಂದರೆ ಅವಯವಗಳು ; ಅಥವಾ ಹನ್ನೆರಡು ತಿಂಗಳುಗಳಿಂದ (ಆಕೃತಿಯು) ಆಕರಣವು³ ಎಂದರೆ ಇವನನ್ನು ಅವಯವಿಯನ್ನಾಗಿ ಮಾಡುವಿಕೆಯು (ಏರ್ಪಟ್ಟಿರುತ್ತದೆ)ಯಾದ್ದರಿಂದ (ಇವನು) ಹನ್ನೆರಡು ಆಕೃತಿಗಳುಳ್ಳವನು. ದ್ಯುಲೋಕಕ್ಕಿಂತ⁴ ಮೇಲಿರುವ ಅರ್ಧದಲ್ಲಿ ಎಂದರೆ ಸ್ಥಾನದಲ್ಲಿ, ಮೂರನೆಯ ದ್ಯುಲೋಕದಲ್ಲಿ⁵ ಎಂದರ್ಥ ; ಪುರೀಷಿಯಾಗಿರುವನು, ಪುರೀಷವುಳ್ಳವನು, ನೀರಿನಿಂದ ಕೂಡಿರುವವನು⁶ ಎಂದು ಕಾಲಜ್ಞಾನಿಗಳು ಹೇಳುವರು. ಇನ್ನು ಈತನನ್ನೇ ಬೇರೆಯ ಕಾಲಜ್ಞರು ವಿಚಕ್ಷಣನಾಗಿ, ಎಂದರೆ ನಿಪುಣನಾಗಿ, ಸರ್ವಜ್ಞನಾಗಿ, ಏಳು ಚಕ್ರವಾಗಿ ಏಳು ಕುದುರೆಗಳ ರೂಪದಿಂದ

1. “ ಸಪ್ತಹಯರೂಪೇ ಚಕ್ರೇ ” ಎಂದು ವಾ|| ಪಾಠ.
2. “ ಚನ್ದ್ರಾದಿತ್ಯಲಕ್ಷಣೋಽಪಿ ” ಎಂದು ಆ|| ಪಾಠದಲ್ಲಿ “ ಅಪಿ ” ಹೆಚ್ಚು.
3. ಆಕೃತಿ ಎಂದರೆ ಆಕಾರವೆಂದು ಮೊದಲನೆಯ ವಾಖ್ಯಾನ ; ಆಕರಣ, ಮಾಡುವಿಕೆ ಎಂದು ಎರಡನೆಯ ವಾಖ್ಯಾನ. ತಾತ್ಪರ್ಯವು ಎರಡು ಕಡೆಯಲ್ಲಿಯೂ ಒಂದೇ.
4. ಅಂತರಿಕ್ಷಲೋಕಕ್ಕಿಂತ.
5. ಸ್ವರ್ಗದಲ್ಲಿ.
6. ಸೂರ್ಯನಿಂದಲೇ ಮಳೆ. ಮನು, ೩-೨೬.

ಚಕ್ರರೂಪನಾಗಿ¹ ಎಂದರೆ ಎಡಿಬಿಡೆದಿ ನಡೆಯುತ್ತಿರುವ ಆರು ಹಾರಿಕೋಲುಗಳುಳ್ಳ ಎಂದರೆ ಆರು ಋತುಗಳಿಂದ ಕೂಡಿರುವ (ಈ) ಕಾಲಾತ್ಮನಲ್ಲಿ ಅರ್ಪಿತವಾಗಿರುವುದು, ಬಂಡಿಯ ಚಕ್ರದ ಗುಂಪಿನಲ್ಲಿ ಹಾರಿಕೋಲುಗಳಂತೆ ಸೇರಿಕೊಂಡಿದೆ-ಎಂದು (ಹೇಳುವರು).

ಏದು ಪಾದಗಳುಳ್ಳವನು, ಹನ್ನೆರಡು ಅಕ್ಷತಿಯುಳ್ಳವನು-ಎಂದೇ ಆಗಲಿ, ಏಳು ಚಕ್ರವಾಗಿರುವವನು ಆರು ಹಾರಿಕೋಲುಗಳುಳ್ಳವನು-ಎಂದೇ ಆಗಲಿ, ಹೇಗೆ ಆದರೂ ಚಂದ್ರ, ಆದಿತ್ಯ-ಎಂಬ ರೂಪದಲ್ಲಿರುವ ಸಂವತ್ಸರನೆಂಬ ಕಾಲಾತ್ಮನು ಜಗತ್ತಿಗೆ ಕಾರಣನಾಗಿರುತ್ತಾನೆ.

ಮಾಸರೂಪಿಯಾದ ಪ್ರಜಾಪತಿ

**ಮಾಸೋ ವೈ ಪ್ರಜಾಪತಿಸ್ತಸ್ಯ ಕೃಷ್ಣಪಕ್ಷ ಏವ ರಯಿಃ ಶುಕ್ಲಃ
ಪ್ರಾಣಸ್ತಸ್ಮಾದೇತೇ ಋಷಯಃ ಶುಕ್ಲ ಇಷ್ಟಂ ಕುರ್ವಂತೀತರ
ಇತರಸ್ಮಿನ್**
|| ೧೨ ||

೧೨. ತಿಂಗಳೇ ಪ್ರಜಾಪತಿಯು. ಅವನಿಗೆ ಕೃಷ್ಣಪಕ್ಷವೇ ರಯಿ, ಶುಕ್ಲ (ಪಕ್ಷ) ವು ಪ್ರಾಣವು. ಅದ್ದರಿಂದ ಈ ಋಷಿಗಳು ಶುಕ್ಲದಲ್ಲಿ ಇಷ್ಟವನ್ನು ಮಾಡುತ್ತಾರೆ, ಮಿಕ್ಕವರು ಇನ್ನೊಂದರಲ್ಲಿ (ಮಾಡುತ್ತಾರೆ).

(ಭಾಷ್ಯ)

೧೨. ಯಸ್ಮಿನ್ ಇದಂ ಶ್ರೀತಂ ವಿಶ್ವಂ ಸ ಏವ ಪ್ರಜಾಪತಿಃ ಸಂವತ್ಸರಾಖ್ಯಃ ಸ್ವಾವ ಯವೇ ಮಾಸೇ ಕೃತ್ವಾಃ ಪರಿಸಮಾಪ್ಯತೇ | ಮಾಸೋ ವೈ ಪ್ರಜಾಪತಿಃ! ಯಥೋಕ್ತ ಲಕ್ಷಣ ಏವ ಮಿಥುನಾತ್ಮಕಃ | ತಸ್ಯ ಮಾಸಾತ್ಮನಃ ಪ್ರಜಾಪತೇಃ ಏಕೋ ಭಾಗಃ ಕೃಷ್ಣಪಕ್ಷ ಏವ² ರಯಿಃ ಅನ್ನಂ ಚಂದ್ರಮಾಃ | ಅಪರೋ ಭಾಗಃ ಶುಕ್ಲಃ ಶುಕ್ಲ ಪಕ್ಷಃ ಪ್ರಾಣಃ ಅದಿತ್ಯಃ ಅತ್ತಾ ಅಗ್ನಿಃ | ಯಸ್ಮಾತ್ ಶುಕ್ಲಪಕ್ಷಾತ್ಮಾನಂ ಪ್ರಾಣಂ ಸರ್ವಮೇವ ಪಶ್ಯಂತಿ ತಸ್ಮಾತ್ ಪ್ರಾಣದರ್ಶಿನಃ ಏತೇ ಋಷಯಃ ಕೃಷ್ಣಪಕ್ಷೇಽಪಿ ಇಷ್ಟಂ ಯಾಗಂ ಕುರ್ವಂತಃ ಶುಕ್ಲಪಕ್ಷೇ ಏವ ಕುರ್ವಂತಿ | ಪ್ರಾಣವ್ಯತಿರೇಕೇಣ

1. ಚಕ್ರದಂತೆ ಮತ್ತೆ ಮತ್ತೆ ಸುತ್ತುತ್ತಿರುವುದರಿಂದ ಚಕ್ರರೂಪನಾಗಿ ಎಂದಿದೆ. ಏಳು ಕುದುರೆಗಳಿಂದ ಏಳು ಕಿರಣಗಳು; ಜಗತ್ತೆಲ್ಲಕ್ಕೂ ರಸವೀರ್ಯಾದಿಗಳನ್ನು ಕೊಟ್ಟು, ಅನುಗ್ರಹಿಸುವ ರಶ್ಮಿಯೆಂದು, ಅದಕ್ಕೆ ಅಂಗವಾಗಿರುವ ಋತ್ವಾತ್ಮಕವಾದ ರಶ್ಮಿಗಳು ಆರು. ತೈ. ಆ. ಭಾ. ೧-೩-೧ ನೋಡಿ. ಅ. ವೇ. ೪-೪-೪೮೨, ಋ. ವೇ. ೨-೩-೧೨ ರಲ್ಲಿ ಏಳು ಕುದುರೆಗಳನ್ನು ತಿಳಿಸುವ ಮಂತ್ರವಿದೆ.

2. " ಏವ " ಎಂಬ ಮಾತು ಆ|| ಪಾಠದಲ್ಲಿಲ್ಲ.

ಕೃಷ್ಣಪಕ್ಷಸ್ತೈರ್ನ ದೃಶ್ಯತೇ ಯಸ್ಮಾತ್ | ಇತರೇ ತು ಪ್ರಾಣಂ ನ ಪಶ್ಯಂತಿ ಇತಿ ಅದರ್ಶನಲಕ್ಷಣಂ ಕೃಷ್ಣಾತ್ಮಾನಮೇವ ಪಶ್ಯಂತಿ ಇತರೇ ಇತರಸ್ಮಿನ್, ಕೃಷ್ಣಪಕ್ಷೇ ಏವ ಕುರ್ವಂತಿ ಶುಕ್ಲೇ ಕುರ್ವಂತೋಽಪಿ ||

(ಭಾಷ್ಯಾರ್ಥ)

ಯಾವನಲ್ಲಿ ಈ (ಜಗತ್ತು) ಆಶ್ರಯಿಸಿಕೊಂಡಿರುವದೋ ಸಂವತ್ಸರನೆಂಬ ಹೆಸರಿನ ಆ ಪ್ರಜಾಪತಿಯೇ ತನ್ನ ಅವಯವವಾದ ಮಾಸದಲ್ಲಿ ಪೂರ್ಣವಾಗಿ¹ ಪರಿ ಸಮಾಪ್ತನಾಗಿರುತ್ತಾನೆ. ಮಾಸವೇ ಪ್ರಜಾಪತಿಯು, ಹಿಂದೆ ಹೇಳಿದ ರೂಪದ ಜೋಡಿಯಾಗಿರುವವನು.² ಆ ತಿಂಗಳರೂಪವಾಗಿರುವ ಪ್ರಜಾಪತಿಯ ಒಂದು ಭಾಗವಾಗಿರುವ ಕೃಷ್ಣಪಕ್ಷವೇ ರಯಿಯು, ಅನ್ನವು, ಚಂದ್ರನು.³ ಇನ್ನೊಂದು ಭಾಗವಾದ ಶುಕ್ಲವೇ ಶುಕ್ಲಪಕ್ಷವು ಪ್ರಾಣವು, ಆದಿತ್ಯನು, ಅತ್ಯವು, ಅಗ್ನಿ. (ಹೀಗೆ) ಶುಕ್ಲಪಕ್ಷರೂಪವಾಗಿರುವ ಪ್ರಾಣನನ್ನು ಎಲ್ಲವೂ⁴ ಆಗಿರುವನೆಂದು ನೋಡುತ್ತಾ ರಾದ್ಧರಿಂದ⁵ ಪ್ರಾಣ (ಸ್ವರೂಪವನ್ನು) ಬಲ್ಲ⁶ ಈ ಋಷಿಗಳು ಕೃಷ್ಣಪಕ್ಷದಲ್ಲಿ ಯಾಗವನ್ನು ಮಾಡಿದ(ರೂ) ಶುಕ್ಲಪಕ್ಷದಲ್ಲಿಯೇ ಮಾಡಿದವರಾಗುತ್ತಾರೆ.⁷ ಏಕೆಂದರೆ ಪ್ರಾಣನಿಗಿಂತ ಬೇರೆಯಾಗಿ ಕೃಷ್ಣಪಕ್ಷವು ಅವರಿಗೆ ಕಾಣಿಸುವದಿಲ್ಲ⁸ ಉಳಿದವ ರಾದರೋ ಪ್ರಾಣನನ್ನು ಅರಿಯರಾದ್ದರಿಂದ (ಯಾವದನ್ನೂ) ಕಾಣದಿರುವ ರೂಪದ ಕೃಷ್ಣ ಸ್ವರೂಪವನ್ನೇ ಕಾಣುತ್ತಾರೆ. (ಆದ್ದರಿಂದ ಆ) ಉಳಿದವರು ಶುಕ್ಲ(ಪಕ್ಷದಲ್ಲಿ ಇಷ್ಟಿಯನ್ನು) ಮಾಡಿದರೂ ಇನ್ನೊಂದರಲ್ಲಿ ಎಂದರೆ ಕೃಷ್ಣಪಕ್ಷದಲ್ಲಿಯೇ ಮಾಡಿ ದವರಾಗುತ್ತಾರೆ.

1. ಪ್ರಜಾಪತಿಯು ಸೂರ್ಯ, ಚಂದ್ರ-ಈ ಒಂದೊಂದು ರೂಪದಲ್ಲಿಯೂ ಪೂರ್ಣ ನಾಗಿರುತ್ತಾನೆ. ಸೂರ್ಯಚಂದ್ರರಿಂದಾಗಿರುವ ಸಂವತ್ಸರದಲ್ಲಿಯೂ ಪೂರ್ಣವಾಗಿರು ತ್ತಾನೆ. ಇದರಂತೆಯೇ ಸಂವತ್ಸರದ ಅವಯವವಾದ ಮಾಸದಲ್ಲಿಯೂ ಪೂರ್ಣನಾಗಿರು ತ್ತಾನೆಂದು ಭಾವಿಸಬೇಕು.

2. ರಯಿಪ್ರಾಣಾತ್ಮಕನಾಗಿರುವ ಎಂದರ್ಥ. ಎಲ್ಲೆಲ್ಲಿ ಪ್ರಜಾಪತಿದೃಷ್ಟಿಯನ್ನು ಮಾಡಬೇಕೆಂದು ಹೇಳಿದೆಯೋ ಅಲ್ಲೆಲ್ಲ ರಯಿಪ್ರಾಣಗಳೆಂಬ ಅವಯವಗಳನ್ನು ಭಾವಿಸ ಬೇಕೆಂದು ಹೇಳಿದೆ.

3. ಏಕೆಂದರೆ ಶುಕ್ಲಪಕ್ಷಕ್ಕೇ ಮಾಸದಲ್ಲಿ ಪ್ರಾಧಾನ್ಯ; ಕೃಷ್ಣಪಕ್ಷಕ್ಕಲ್ಲ.

4. ಎಲ್ಲವೂ ಪ್ರಾಣನೇ, ದೃಷ್ಟಿಭೇದದಿಂದ ಎಲ್ಲವೂ ರಯಿಯೇ-ಎಂದು ಭಾ. ಭಾ. ೬ ರಲ್ಲಿ ಹೇಳಿರುವವನ್ನು ಇಲ್ಲಿ ನೆನಪಿಗೆ ತಂದುಕೊಳ್ಳಬೇಕು.

5. ಭಾವಿಸುತ್ತಾರಾದ್ದರಿಂದ.

6. ಸಾಕ್ಷಾತ್ಕಾರಮಾಡಿಕೊಂಡಿರುವ.

7. ಪ್ರಾಣಾತ್ಮೋಪಾಸಕರು ಯಾವ ಪಕ್ಷದಲ್ಲಿ ಮಾಡಿದರೂ ಶುಕ್ಲಪಕ್ಷದಲ್ಲಿಯೇ ಮಾಡಿದಂತೆ ಎಂದಿರುವದು ಆ ಉಪಾಸನೆಯನ್ನು ಹೊಗಳುವದಕ್ಕಾಗಿ.

8. ಅದೂ ಅವರ ದೃಷ್ಟಿಯಲ್ಲಿ ಶುಕ್ಲಪಕ್ಷವೇ ಆಗಿರುತ್ತದೆ. ಆದ್ದರಿಂದ ಎಲ್ಲವನ್ನೂ ಪ್ರಾಣನೆಂದು ತಿಳಿಯುವದು ಉತ್ತಮಭಾವನೆ.

ಅಹೋರಾತ್ರರೂಪನಾದ ಪ್ರಜಾಪತಿ

ಅಹೋರಾತ್ರೋ ವೈ ಪ್ರಜಾಪತಿಸ್ತಸ್ಯಾಹರೇವ ಪ್ರಾಣೋ
 ರಾತ್ರೀವ ರಯಿಃ ಪ್ರಾಣಂ ವಾ ಏತೇ ಪ್ರಸ್ಥನ್ನನ್ತಿ ಯೇ
 ದಿನಾ ರತ್ಯಾ ಸಂಯುಜ್ಯಂತೇ ಬ್ರಹ್ಮಚರ್ಯಮೇವ ತದ್ ಯದ್
 ರಾತ್ರೌ ರತ್ಯಾ ಸಂಯುಜ್ಯಂತೇ || ೧೩ ||

೧೩. ಹಗಲುರಾತ್ರಿಯೇ ಪ್ರಜಾಪತಿಯು. ಅವನಿಗೆ ಹಗಲೇ ಪ್ರಾಣ, ರಾತ್ರಿಯೇ ರಯಿ. ಯಾರು ಹಗಲು ರತಿಯೊಡನೆ ಸಂಯೋಗ ಮಾಡುವರೋ ಅವರು ಪ್ರಾಣವನ್ನೇ ಚಲ್ಲುವರು. ರಾತ್ರಿಯಲ್ಲಿ ರತಿಯೊಡನೆ ಸಂಯೋಗವಾಗುವದುಂಟಲ್ಲ, ಅದು ಬ್ರಹ್ಮಚರ್ಯವೇ.

(ಭಾಷ್ಯ)

೧೮. ಸೋಽಪಿ ಮಾಸಾತ್ಮಾ ಪ್ರಜಾಪತಿಃ ಸ್ವಾನಯವೇ ಅಹೋರಾತ್ರೇ ಪರಿಸಮಾಪ್ಯತೇ “ಅಹೋರಾತ್ರೋ ವೈ ಪ್ರಜಾಪತಿಃ” ಪೂರ್ವವತ್¹ | ತಸ್ಯ² ಅಹರೇವ ಪ್ರಾಣಃ, ಅತ್ತಾ, ಅಗ್ನಿಃ | ರಾತ್ರೀವ ರಯಿಃ ಪೂರ್ವವದೇವ³ | ಪ್ರಾಣಮ್ ಅಹರಾತ್ಮಾನಂ ವಾ ಏತೇ ಪ್ರಸ್ಥನ್ನನ್ತಿ ನಿರ್ಗಮಯನ್ತಿ ಶೋಷಯನ್ತಿ ವಾ ಸ್ವಾತ್ಮನೋ ವಿಚ್ಛಿದ್ಯ ಅಪನಯನ್ತಿ | ಕೇ? ಯೇ ದಿನಾ ಅಹನಿ ರತ್ಯಾ ರತಿ ಕಾರಣಭೂತಯಾ ಸಹ ಸ್ತ್ರಿಯಾ ಸಂಯುಜ್ಯಂತೇ⁴ ವೈಧುನಮಾಚರನ್ತಿ ಮೂಢಾಃ | ಯತ ಏವಂ ತಸ್ಮಾತ್ ತನ್ನ ಕರ್ತವ್ಯಮ್ ಇತಿ ಪ್ರತಿಷೇಧಃ ಪ್ರಾಸಜ್ಞಿಃ | ಯತ್ ರಾತ್ರೌ ಸಂಯುಜ್ಯಂತೇ ರತ್ಯಾ ಋತೌ ಬ್ರಹ್ಮಚರ್ಯಮೇವ ತತ್ ಇತಿ ಪ್ರಶಸ್ತತ್ವಾತ್ ರಾತ್ರೌ⁵ ಭಾರ್ಯಾಗಮನಂ ಕರ್ತವ್ಯಮ್ ಇತ್ಯಯಮಪಿ ಪ್ರಾಸಜ್ಞಿಕೋ ವಿಧಿಃ ||

1. “ಪರಿಸಮಾಪ್ಯತೇ ಪೂರ್ವವತ್” ಎಂದು ಅ|| ಪಾಠ; ಆ ಪಾಠದಲ್ಲಿ “ಅಹೋರಾತ್ರೋ ವೈ ಪ್ರಜಾಪತಿಃ” ಎಂಬ ವಾಕ್ಯವು ಕೈಬಿಟ್ಟುಹೋಗಿರುತ್ತದೆ.
2. “ತಸ್ಯ” ಎಂದು ಅ|| ಪಾಠ.
3. “ಪೂರ್ವವತ್” ಎಂದಿಷ್ಟೇ ಅ|| ಪಾಠ.
4. “ಸಂಯುಜ್ಯಂತೇ ಮಿಥುನಮ್” ಎಂದು ಅ|| ಪಾಠ.
5. “ರಾತ್ರೌ” ಎಂಬುದಕ್ಕೆ “ಋತೌ” ಎಂದು ಅ|| ಪಾಠ. “ರಾತ್ರೌ” ಎಂಬ ನಾ|| ಪಾಠವು ಉತ್ತಮ.

(ಭಾಷ್ಯಾರ್ಥ)

ಆ ತಿಂಗಳರೂಪದಲ್ಲಿರುವ ಪ್ರಜಾಪತಿಯೂ ತನ್ನ ಅವಯವನಾದ ಅಹೋರಾತ್ರ (ರೂಪವಾದ ದಿವಸದಲ್ಲಿ) ಪರಿಸಮಾಪ್ತನಾಗಿರುತ್ತಾನೆ.¹ “ಅಹೋರಾತ್ರವೇ ಪ್ರಜಾಪತಿಯು” ಎಂದಿರುವ (ವಾಕ್ಯಕ್ಕೆ) ಹಿಂದಿನಂತೆ (ಅರ್ಥವನ್ನು ಮಾಡಬೇಕು)². ಅವನಿಗೆ ಹಗಲೇ ಪ್ರಾಣ ಎಂದರೆ ಅತ್ತೈ, ಅಗ್ನಿ; ರಾತ್ರಿಯೇ ರಯಿ ಎಂಬುದು ಹಿಂದಿನಂತೆಯೇ.³ ಅವರು ಹಗಲಿನ ರೂಪದಲ್ಲಿರುವ ಪ್ರಾಣವನ್ನೇ ಚಲ್ಲಿದವರಾಗುತ್ತಾರೆ, ಹೊರಹೊರಡಿಸಿದವರಾಗುತ್ತಾರೆ; ಅಥವಾ ಒಣಗಿಸಿದವರಾಗುತ್ತಾರೆ.⁴ ತಮ್ಮಿಂದ ಬೇರ್ಪಡಿಸಿ ಹೊರಕ್ಕೆ ಹಾಕಿದವರಾಗುತ್ತಾರೆ (ಎಂದೂ ‘ಪ್ರಸ್ತುತ್ವಸ್ತಿ’ ಎಂಬ ಮಾತಿಗೆ ಅರ್ಥವನ್ನು ಮಾಡಬಹುದು. ಹೀಗೆ ಮಾಡುವವರು) ಯಾರು? ಎಂದರೆ ಯಾರು ಹಗಲು ಹಗಲುಹೊತ್ತಿನಲ್ಲಿ ರತಿಯೊಡನೆ ಎಂದರೆ ರತಿಗೆ ಕಾರಣಳಾಗಿರುವ ಹೆಂಡತಿಯೊಡನೆ ಕೂಡುವರೋ ಮೈಥುನಕರ್ಮವನ್ನು ಚರಿಸುವರೋ (ಆ) ಮೂಢರು. ಹೀಗಿರುವುದರಿಂದ ಅದನ್ನು ಮಾಡಬಾರದು ಎಂದು ಪ್ರಸಂಗದಿಂದ ನಿಷೇಧಮಾಡಿರುತ್ತದೆ. ರಾತ್ರಿಯಲ್ಲಿ ರತಿಯೊಡನೆ ಋತುಕಾಲದಲ್ಲಿ ಕೂಡುವದೆಂಬುದು ಬ್ರಹ್ಮಚರ್ಯವೇ. ಹೀಗೆಂದು (ಅದನ್ನು) ಹೊಗಳಿರುವುದರಿಂದ ರಾತ್ರಿಯಲ್ಲಿ ಭಾರ್ಯಾಗಮನವನ್ನು ಮಾಡಬೇಕು ಎಂಬುದೂ ಪ್ರಾಸಂಗಿಕವಾದ ವಿಧಿಯು.

1. “ ಪರಿಸಮಾಪ್ಯತೇ ಪೂರ್ವವತ್ ” ಎಂಬ ಅ|| ಪಾಠದಲ್ಲಿ ಪೂರ್ಣವಾಗಿ ಪರಿಸಮಾಪ್ತನಾಗಿರುತ್ತಾನೆ ಎಂಬರ್ಥವನ್ನು ಹೇಳಬಹುದು. ಒಂದೊಂದು ಅಹೋರಾತ್ರವನ್ನೂ ಪೂರ್ಣವಾಗಿ ಪ್ರಜಾಪತಿಯೇ ಎಂದು ಭಾವಿಸಬೇಕು; ಪ್ರಜಾಪತಿಯು ಒಂದಂಶವೆಂದು ಭಾವಿಸಬೇಕಾದದ್ದಿಲ್ಲ ಎಂದು ಅಭಿಪ್ರಾಯ.
2. ಹಿಂದೆ ಹೇಳಿದಂತೆ ರಯಿಪ್ರಾಣಗಳೆಂಬ ಮಿಥುನರೂಪನಾಗಿರುವ ಪ್ರಜಾಪತಿಯೆಂದು ತಿಳಿಯಬೇಕು ಎಂದು ಅಭಿಪ್ರಾಯ.
3. ರಯಿಯು ಎಂದರೆ ಅಸ್ತವು, ಚಂದ್ರನು-ಎಂದರ್ಥ.
4. “ ಸ್ಕಂದಿರ್ ಗತಿಶೋಷಣಯೋಃ ” ಎಂದು ಸ್ಕಂದ್ಧಾತುವಿಗೆ ಗಮನ, ಶೋಷಣ-ಎಂಬ ಎರಡು ಅರ್ಥಗಳನ್ನೂ ಇಲ್ಲಿ ತೆಗೆದುಕೊಳ್ಳಬಹುದು ಎಂದು ಭಾವ.
5. ಹಗಲು ಸ್ತ್ರೀಸಂಬಂಧವನ್ನು ಮಾಡಬಾರದೆಂಬುದಾಗಲಿ ಮಾಡಬೇಕೆಂಬುದಾಗಲಿ ಪ್ರಕೃತವಲ್ಲ; ಈ ವಿಧಿನಿಷೇಧಗಳು ಪ್ರಾಸಂಗಿಕವು. ಪ್ರಜಾಪತಿಯು ಅನ್ನರೇತಸ್ಸಿನಕ್ರಮದಿಂದ ಪ್ರಜೆಗಳನ್ನು ಉತ್ಪತ್ತಿಮಾಡುತ್ತಾನೆ ಎಂಬುದು ಪ್ರಕೃತವು.
6. ಋತುಕಾಲದಲ್ಲಿ ಎಂಬುದನ್ನು ಇಲ್ಲಿ ಸೇರಿಸಿಕೊಳ್ಳಬೇಕು.

ಅನ್ನ ರೂಪನಾದ ಪ್ರಜಾಪತಿ

(ಭಾಷ್ಯ)

೧೯. ಪ್ರಕೃತಂ ತು ಉಚ್ಯತೇ ಸಃ ಅಹೋರಾತ್ರಾತ್ಮಕಃ ಪ್ರಜಾಪತಿಃ ವ್ರೀಹಿ ಯವಾದ್ಯನ್ನಾತ್ಮನಾ ವ್ಯವಸ್ಥಿತಃ | ಏವಂಕ್ರಮೇಣ ಪರಿಣಮ್ಯ—

(ಭಾಷ್ಯಾರ್ಥ)

ಅದರಿ ಪ್ರಕೃತವಾದದ್ದೇನೆಂದರೆ ಹೇಳುತ್ತೇನೆ. ಈ ಹಗಲುರಾತ್ರಿಯ ರೂಪದ ಪ್ರಜಾಪತಿಯು ಬತ್ತ, ಜನಿಗೋಧಿ-ಮುಂತಾದ ಅನ್ನದ ರೂಪದಿಂದ (ಪರಿಣಾಮವಾಗಿ) ನಿಲ್ಲುತ್ತಾನೆ. ಈ ಕ್ರಮದಲ್ಲಿ ಪರಿಣಾಮವಾಗಿರುವ

**ಅನ್ನಂ ವೈ ಪ್ರಜಾಪತಿಸ್ತತೋ ಹ ವೈ ತದ್ರೇತಸ್ತಸ್ಮಾದಿಮಾಃ
ಪ್ರಜಾಃ ಪ್ರಜಾಯಂತ ಇತಿ** || ೧೪ ||

೧೪. ಅನ್ನವೇ ಪ್ರಜಾಪತಿಯು. ಅದರಿಂದಲೇ ಆ ರೇತಸ್ಸು. ಅದರಿಂದಲೇ ಈ ಪ್ರಜೆಗಳು ಉಂಟಾಗುವರು.

(ಭಾಷ್ಯ)

೨೦. ತತ್ ಅನ್ನಂ ವೈ ಪ್ರಜಾಪತಿಃ | ಕಥಮ್? ತತಃ ತಸ್ಮಾತ್ ಹ ವೈ ರೇತಃ ನೈಬೀಜಂ ತತ್ ಪ್ರಜಾಕಾರಣಮ್ | ತಸ್ಮಾತ್ ಯೋಷಿತಿ ಸಿಕ್ತಾತ್ ಇಮಾಃ ಮನುಷ್ಯಾದಿಲಕ್ಷಣಾಃ ಪ್ರಜಾಃ ಪ್ರಜಾಯಂತೇ | ಯತ್ ಪೃಷ್ಠಂ ಕುತೋ ಹ ವೈ ಪ್ರಜಾಃ ಪ್ರಜಾಯಂತೇ ಇತಿ ತದೇವಂ ಚಂದ್ರಾದಿತ್ಯಮಿಥುನಾದಿಕ್ರಮೇಣ ಅಹೋ ರಾತ್ರಾಂತೇನ ಅನ್ನರೇತೋದ್ವಾರೇಣ¹ ಪ್ರಜಾಃ ಪ್ರಜಾಯಂತೇ ಇತಿ ನಿರ್ಣೇತಮ್ ||

(ಭಾಷ್ಯಾರ್ಥ)

ಆ ಅನ್ನವೇ ಪ್ರಜಾಪತಿಯು. ಹೇಗೆಂದರೆ ಅದರಿಂದಲೇ ಆ (ಅನ್ನದಿಂದ)ಲೇ ಅಲ್ಲವೆ, ಪ್ರಜಾಕಾರಣವಾದ ರೇತಸ್ಸು ಎಂದರೆ ಮನುಷ್ಯನಲ್ಲಿರುವ ಬೀಜವು? ಸ್ತ್ರೀಯಲ್ಲಿ ಚಿಮುಕಿಸಿದ ಆ (ರೇತಸ್ಸು)ನಿಂದ ಈ ಮನುಷ್ಯನೇ ಮುಂತಾದ ಪ್ರಜೆಗಳು ಹುಟ್ಟುತ್ತಾರೆ.

“ಪ್ರಜೆಗಳು ಎಲ್ಲಿಂದ ಹುಟ್ಟುತ್ತಾರೆ” ಎಂದು (ಕಬಂಧಿಯು) ಕೇಳಿದನಷ್ಟೆ, ಅದಕ್ಕೆ ಹೀಗೆ ಚಂದ್ರ, ಆದಿತ್ಯ-ಎಂಬ ಮಿಥುನವೇ ಮುಂತಾಗಿರುವ ಅಹೋರಾತ್ರದ ವರೆಗಿರುವ (ಮಿಥುನಗಳ) ಕ್ರಮದಿಂದ ಅನ್ನ, ರೇತಸ್ಸು-ಈ ಮೂಲಕವಾಗಿ ಪ್ರಜೆಗಳು ಹುಟ್ಟುತ್ತಾರೆ ಎಂದು ನಿರ್ಣಯಮಾಡಿ (ಉತ್ತರ) ಹೇಳಿದಂತೆ ಆಯಿತು.

1. “ಅನ್ನಾಸ್ಯಗ್ರೇತೋದ್ವಾರೇಣ” ಎಂದು ಅ|| ಪಾಠದಲ್ಲಿ “ಅಸ್ಯಕ್” ಎಂಬ ಮಾತು ಹೆಚ್ಚಾಗಿದೆ.

ಕರ್ಮಿಗಳಿಗೂ ಸಮುಚ್ಚ ಯಾನುಷ್ಠಾನವನ್ನು ಮಾಡುವವರಿಗೂ ದೊರಕುವ ಫಲಗಳು.

ತದ್ ಯೇ ಹ ವೈ ತತ್ ಪ್ರಜಾಪತಿವ್ರತಂ ಚರನ್ನಿ ತೇ
ಮಿಥುನಮುತ್ಪಾದಯಂತೇ | ತೇಷಾನ್ಯೇಷ ಬ್ರಹ್ಮಲೋಕೋ
ಯೇಷಾಂ ತಪೋ ಬ್ರಹ್ಮ ಚ ಯ ಫಂ ಯೇಷು ಸತ್ಯಂ
ಪ್ರತಿಷ್ಠಿತಮ್ || ೧೧ ||

೧೧. ಆದ್ದರಿಂದ ಯಾರಾದರೆ ಆ ಪ್ರಜಾಪತಿವ್ರತವನ್ನು ಮಾಡುವರೋ ಅವರು ಮಿಥುನವನ್ನು ಉಂಟುಮಾಡುತ್ತಾರೆ. ತಪಸ್ಸೂ, ಬ್ರಹ್ಮಚರ್ಯವೂ ಯಾರವೋ ಯಾರಲ್ಲಿ ಸತ್ಯವು ಪ್ರತಿಷ್ಠಿತವಾಗಿರುತ್ತದೆಯೋ ಅವರಿಗೇ ಈ ಬ್ರಹ್ಮಲೋಕವು.

(ಭಾಷ್ಯ)

೨೧. ತತ್ ತತ್ರ ಏವಂ ಸತಿ ಯೇ ಗೃಹಸ್ಥಾಃ | ಹ ವೈ ಇತಿ ಪ್ರಸಿದ್ಧ ಸ್ಮರಣಾರ್ಥ ನಿಪಾತೌ | ತತ್ ಪ್ರಜಾಪತೇಃ ವ್ರತಮ್ ಋತೌ ಭಾರ್ಯಾಗಮನಂ ಚರನ್ನಿ ಕುರ್ವನ್ನಿ ತೇಷಾಂ ದೃಷ್ಟಫಲಮ್ ಇದಮ್ | ಕಿಮ್? ತೇ ಮಿಥುನಮ್ ಪುತ್ರಂ ದುಹಿತರಂ ಚ ಉತ್ಪಾದಯಂತೇ | ಅದೃಷ್ಟಂ ಚ ಫಲಮ್ ಇಷ್ಟಾಪೂರ್ತದತ್ತ ಕಾರಿಣಾಂ ತೇಷಾಂವೇವ ಏಷ ಯಶ್ಚಾನ್ದ್ರಮಸೋ ಬ್ರಾಹ್ಮಲೋಕಃ, ಪಿತೃಯಾಣಿ ಲಕ್ಷಣಃ | ಯೇಷಾಂ ತಪಃ ನ್ನಾ ತಕವ್ರತಾದಿ ಬ್ರಹ್ಮಚರ್ಯಮ್ ಮಿತೋರನ್ಯತ್ರ ಮೈಥುನಾಸಮಾಚರಣಮ್ | ಯೇಷು ಚ ಸತ್ಯಮ್ ಅನ್ಯತವರ್ಜನಮ್ | ಪ್ರತಿಷ್ಠಿತಮ್ ಅವ್ಯಭಿಚಾರಿತಯಾ ವರ್ತತೇ ನಿತ್ಯಮೇವ ||

(ಭಾಷ್ಯಾರ್ಥ)

ಆದ್ದರಿಂದ ಇದು ಹೀಗಿರುವುದರಿಂದ^೧ ಯಾವ ಗೃಹಸ್ಥರು^೨ 'ಹ' 'ವೈ' ಎಂಬ ನಿಪಾತಗಳೆರಡೂ (ಇದು) ಪ್ರಸಿದ್ಧವಾದದ್ದೆಂದು ನೆನಪುಕೊಡುವದಕ್ಕೆ (ಬಂದಿವೆ)

1. "ವ್ರತಾದೀನಿ" ಎಂದು ಅ|| ಪಾಠ.
2. "ಋತಾವನ್ಯತ್ರ" ಎಂಬ ಅ|| ಪಾಠಕ್ಕಿಂತ ಈ ವಾ|| ಪಾಠವು ಉತ್ತಮ.
3. ಈ ಮಾತಿನ ಮುಂದೆ "ಬ್ರಹ್ಮಚರ್ಯಮ್" ಎಂದು ಅ|| ಪಾಠದಲ್ಲಿ ಹೆಚ್ಚಾಗಿದೆ.
4. ಪ್ರಜಾಪತಿಯಿಂದಲೇ ಪ್ರಜೆಗಳು ಹುಟ್ಟುವರಾದ್ದರಿಂದ.
5. ಮುಂದೆ ಮಕ್ಕಳನ್ನು ಪಡೆಯುವರೆಂದು ಹೇಳಿರುವುದರಿಂದ ಇದು ಮಿಕ್ಕ ಆಶ್ರಮಿಗಳಿಗೆ ಹೊಂದುವ ಹಾಗಿಲ್ಲ. ಕರ್ಮಕ್ಕೆ ಆಗುವ ಗತಿಯನ್ನು ಈ ಮಂತ್ರದಲ್ಲಿ ಹೇಳಿದೆಯೆಂಬುದಕ್ಕೆ ಇದೊಂದು ಗುರುತು.

ಪ್ರಜಾಪತಿಯ ವ್ರತವನ್ನು ಎಂದರೆ ಋತುಕಾಲದಲ್ಲಿ ಭಾರ್ಯಾಗಮನವನ್ನು¹ ಮಾಡುತ್ತಾರೋ ಅವರಿಗೆ ಇದು ದೃಷ್ಟಫಲವು². ಯಾವದು? ಎಂದರೆ ಅವರು ಮಿಥುನವನ್ನು ಎಂದರೆ ಮಗ, ಮಗಳು-(ಹೀಗೆ ಅವಳಿ ಮಕ್ಕಳನ್ನು) ಉಂಟು ಮಾಡುತ್ತಾರೆ.³ ಅದೃಷ್ಟವಾದ ಫಲವೂ (ಉಂಟು). ಇಷ್ಟ, ಪೂರ್ತ, ದತ್ತ⁴-ಇವುಗಳನ್ನು ಮಾಡುವ ಅವರಿಗೇ ಈ ಚಂದ್ರನ ಸಂಬಂಧವಾದ ಪಿತೃಖುಣಿ ರೂಪವಾದ ಬ್ರಹ್ಮಲೋಕವು.⁵ ಯಾರಿಗೆ ಸ್ನಾತಕವ್ರತವೇ⁶ ಮುಂತಾದ ತಪಸ್ಸು; ಬ್ರಹ್ಮಚರ್ಯವು ಎಂದರೆ ಋತು(ಕಾಲದಲ್ಲಿ) ಹೊರತು ಮಿಕ್ಕ (ಕಾಲ)ದಲ್ಲಿ ಮೈಥುನವನ್ನು ಮಾಡದಿರುವುದು⁷-(ಇವು ಇರುವವೋ) ಮತ್ತು ಯಾರಲ್ಲಿ ಸತ್ಯವು ಎಂದರೆ ಸುಳ್ಳನ್ನು ಹೇಳದೆ ಇರುವುದು ಪ್ರತಿಷ್ಠಿತವಾಗಿರುವದೋ ತಪ್ಪದೆ ಯಾವಾಗಲೂ ನೆಲೆನಿಂತಿರುವದೋ⁸ ಅವರಿಗೇ ಈ ಬ್ರಹ್ಮಲೋಕವು ಸಿಕ್ಕುವದು.

**ತೇಷಾಮಸೌ ವಿರಜೋ ಬ್ರಹ್ಮಲೋಕೋ
ನ ಯೇಷು ಜಿಹ್ಮನುಸೃತಂ ನ ಮಾಯಾ ಚೇತಿ || ೧೬ ||**

೧೬. ಯಾರಲ್ಲಿ ಜಿಹ್ಮವಾಗಲಿ ಅನೃತವಾಗಲಿ ಮಾಯೆಯಾಗಲಿ- ಇಂಥವು ಇಲ್ಲವೋ ಆ ವಿರಜವಾದ ಬ್ರಹ್ಮಲೋಕವು.

1. ಋತುಕಾಲದಲ್ಲಿ ರಾತ್ರಿಯೇ ಭಾರ್ಯಾಗಮನವನ್ನು ಮಾಡುವರೋ ಎಂದರ್ಥ. ಋತುಕಾಲದಲ್ಲಿಯೇ ಮಾಡಬೇಕು, ರಾತ್ರಿಯಲ್ಲಿಯೇ ಮಾಡಬೇಕು, ಭಾರ್ಯಾಗಮನವನ್ನೇ ಮಾಡಬೇಕು ಎಂಬ ಆವಧಾರಣೆಗಳನ್ನು ಒಟ್ಟಿಗೂಡಿಸಿ ಪ್ರಜಾಪತಿವ್ರತ ಎಂದು ಕರೆದಿದೆ.

2. ಈ ಲೋಕದಲ್ಲಿ ಕಾಣಬರುವ ಫಲವು,
3. ಇಂಥ ಅವಳಿಮಕ್ಕಳು ಅವಶ್ಯವಾಗಿ ಉಂಟಾಗುತ್ತಾರೆ ಎಂದರ್ಥ.
4. ಯಜ್ಞ ದಲ್ಲಲ್ಲದೆ ಮಿಕ್ಕ ಕಡೆಗಳಲ್ಲಿ ದೇಶಕಾಲಪಾತ್ರವನ್ನರಿತು ಮಾಡುವ ದಾನ.
5. ಬ್ರಹ್ಮಲೋಕವೆಂದರೆ ಹೆಚ್ಚಿನ ಲೋಕವು. ಈ ಬ್ರಹ್ಮಲೋಕವೆಂದರೆ ಇಲ್ಲಿ ಚಂದ್ರನ ಲೋಕವು ಸ್ವರ್ಗವು. ಮುಂ. ಭಾ. ೧-೨-೬ ನೋಡಿ.
6. ಬ್ರಹ್ಮಚರ್ಯವನ್ನು ಮುಗಿಸಿ ಗೃಹಸ್ಥನಾಗುವವನು ಅನುಸರಿಸಬೇಕಾದ ನಿಯಮಗಳು.
7. ಪೂರ್ಣಬ್ರಹ್ಮಚರ್ಯವು ಗೃಹಸ್ಥರಿಗೆ ಇಲ್ಲವಾದ್ದರಿಂದ ಹೀಗೆ ಅರ್ಥವನ್ನು ಮಾಡಿದೆ. ತಪಸ್ಸು, ಸತ್ಯ-ಇವುಗಳನ್ನೂ ಹೀಗೆಯೇ ತಿಳಿಯಬೇಕು. ಯಾ. ಸ್ಮೃ. ೧-೧೨ ರಿಂದ ೧೫ ನೋಡಿ.

8. ಅವರ್ಜನೀಯವಾದ ಸಂದರ್ಭದಲ್ಲಿ ಹೊರತು ಎಂದು ಭಾವ. ಮುಂದಿನ ಮಂತ್ರದ ಭಾಷ್ಯದಲ್ಲಿ ಇದು ಸ್ಪಷ್ಟವಾಗಿದೆ.

(ಭಾಷ್ಯ)

೨೨. ಯಸ್ತು ಪುನಃ ಆದಿತ್ಯೋಪಲಕ್ಷಿತಃ ಉತ್ತರಾಯಣಃ ಪ್ರಾಣಾತ್ಮಭಾವಃ
 ವಿರಜಃ ಶುದ್ಧಃ ನ ಚಂದ್ರಬ್ರಹ್ಮಲೋಕವತ್ ರಜಸ್ವಲಃ ವೃದ್ಧಿಕ್ಷಯಾದಿಯುಕ್ತಃ
 ಅಸೌ ತೇಷಾಮ್ | ಕೇಷಾಮಿತಿ¹ ಉಚ್ಯತೇ | ಯಥಾ ಗೃಹಸ್ಥಾನಾಮ್ ಅನೇಕ
 ವಿರುದ್ಧಸಂವ್ಯವಹಾರಪ್ರಯೋಜನತ್ವಾತ್ ಜಿಹ್ಮಂ ಕೌಟಿಲ್ಯಮ್ ವಕ್ರಭಾವಃ
 ಅವಶ್ಯಂಭಾವಿ ತಥಾ ನ ಯೇಷು ಜಿಹ್ಮಮ್ | ಯಥಾ ಚ ಗೃಹಸ್ಥಾನಾಂ
 ಕ್ರೇಡಾದಿನರ್ಮನಿಮಿತ್ತಮ್² ಅನ್ಯತಮ್ ಅವರ್ಜನೀಯಮ್ ಅಥಾ ನ ಯೇಷು
 ತತ್ | ತಥಾ ಮಾಯಾ ಗೃಹಸ್ಥಾನಾಮಿವ ನ ಯೇಷು ವಿದ್ಯತೇ | ಮಾಯಾ ನಾಮ
 ಬಹಿರನ್ಯಥಾ ಆತ್ಮಾನಂ ಪ್ರಕಾಶ್ಯ ಅನ್ಯಥೈವ ಕಾರ್ಯಂ ಕರೋತಿ ಸಾ ಮಾಯಾ
 ಮಿಥ್ಯಾಚಾರರೂಪಾ | (ಮಾಯಾ) ಇತಿ ಏವಮಾದಯೋ ದೋಷಾಃ ಯೇಷು
 ಏಕಾಕಿಷು³ ಬ್ರಹ್ಮಚಾರಿವಾನಪ್ರಸ್ಥಭಿಕ್ಷುಷು ನಿಮಿತ್ತಾಭಾವಾತ್ ನ ವಿದ್ಯಂತೇ
 ತತ್ಪ್ರಾಧನಾನುರೂಪೇಣೈವ⁴ ತೇಷಾಮ್ ಅಸೌ ವಿರಜೋ ಬ್ರಹ್ಮಲೋಕಃ | ಇತ್ಯೇಷಾಃ
 ಜ್ಞಾನಯುಕ್ತಕರ್ಮವತಾಂ ಗತಿಃ | ಪೂರ್ವೋಕ್ತಸ್ತು ಬ್ರಹ್ಮಲೋಕಃ ಕೇವಲ
 ಕರ್ಮಿಣಾಂ ಚಂದ್ರಲಕ್ಷಣಃ ಇತಿ ||

(ಭಾಷ್ಯಾರ್ಥ)

ಇನ್ನು ಆದಿತ್ಯನೆಂಬ ಉಪಲಕ್ಷಣವುಳ್ಳ ಉತ್ತರಾಯಣದ ಪ್ರಾಣನೇ ತಾನಾ
 ಗುವ, ವಿರಜವಾದ ಶುದ್ಧವಾದ ಚಂದ್ರಬ್ರಹ್ಮಲೋಕದಂತೆ ಕಶ್ಮಲದಿಂದ ಕೂಡಿ
 ವೃದ್ಧಿಕ್ಷಯಾದಿಗಳಿಂದೊಡಗೂಡದಿರುವ, (ಬ್ರಹ್ಮಲೋಕವಿದೆಯಲ್ಲ), ಅದು^೧ ಅವರಿಗೆ
 ಯಾರಿಗೆ? ಎಂದರೆ (ಶ್ರುತಿ) ಹೇಳುತ್ತದೆ: ಹೇಗೆ ಗೃಹಸ್ಥರಿಗೆ ಅನೇಕವಾದ
 (ಒಂದಕ್ಕೊಂದು) ವಿರುದ್ಧವಾದ ವ್ಯವಹಾರಗಳನ್ನು (ಆಯಾ) ಪ್ರಯೋಜನಕ್ಕಾಗಿ
 ಮಾಡಬೇಕಾಗಿರುವುದರಿಂದ ಜಿಹ್ಮವು, ಎಂದರೆ ಕುಟಿಲಭಾವವು, ಕೊಂಕಿನ
 ನಡತೆಯು ಇದ್ದೇ ತೀರುವದೋ ಹಾಗೆ ಯಾರಲ್ಲಿ ಜಿಹ್ಮವು (ಇರುವ)ದಿಲ್ಲವೋ
 (ಅವರಿಗೆ), ಮತ್ತು ಹೇಗೆ ಗೃಹಸ್ಥರಿಗೆ ಆಟ, ಹಾಸ್ಯ-ಮುಂತಾದ ನಿಮಿತ್ತಗಳಿಂದ

1. " ಕೇಷಾಂ ತೇಷಾಂ" ಎಂಬ ಅ|| ಪಾಠಕ್ಕಿಂತ ಈ ವಾ|| ಪಾಠವೇ ಮೇಲು.
2. " ಕ್ರೇಡಾದಿನಿಮಿತ್ತಮ್" ಎಂದು ವಾ|| ಪಾಠ.
3. " ಅಧಿಕಾರಿಷು" ಎಂದು ಅ|| ಪಾಠ; ಇಲ್ಲಿರುವದು ವಾ|| ಪಾಠ.
4. " ತತ್ಪ್ರಾಧನಾನುರೂಪೇಣೈವ" ಎಂದು ಅ|| ಪಾಠ; ಇದು ವಾ|| ಪಾಠ.
5. ಚಂದ್ರನೆಂಬ ಹೆಸರಿನಿಂದ ಸ್ವರ್ಗವನ್ನು ಗ್ರಹಿಸುವಂತೆ ಆದಿತ್ಯನೆಂಬ ಹೆಸರಿನಿಂದ ಪ್ರಾಣ (ಹಿರಣ್ಯಗರ್ಭ) ನ ಬ್ರಹ್ಮಲೋಕವನ್ನು ಗ್ರಹಿಸಬೇಕು ಎಂದು ಭಾವ.
6. ಬಹುಕಾಲವಿರುವ ಆ ಬ್ರಹ್ಮಲೋಕವು. ಈ ಬ್ರಹ್ಮಲೋಕ, ಆ ಬ್ರಹ್ಮಲೋಕ-
 ಎಂಬ ವಿಶೇಷಗಳಿಂದ ಬೇರೆಬೇರೆಯ ಬ್ರಹ್ಮಲೋಕಗಳನ್ನು ಗ್ರಹಿಸಬೇಕು.

ಅನ್ಯತನು ಬದುವದಕ್ಕೆ ಆಗದೆ ಇರುವದೋ¹ ಹಾಗೆ ಯಾರಲ್ಲಿ ಆ ಸುಳ್ಳು ಇರುವ ದಿಲ್ಲವೋ (ಅವರಿಗೆ), ಹಾಗೂ ಗೃಹಸ್ಥರಲ್ಲಿರುವಂತೆ ಯಾರಲ್ಲಿ ಮಾಯೆ ಇರುವ ದಿಲ್ಲವೋ (ಅವರಿಗೆ). **ಮಾಯೆ** ಎಂದರೆ ಹೊರಗೆ ಒಂದು ಬಗೆಯಿಂದ ತನ್ನನ್ನು ತೋರಿಸಿಕೊಳ್ಳುತ್ತಾ ಮತ್ತೊಂದು ಬಗೆಯಲ್ಲಿಯೇ ಕೆಲಸವನ್ನು ಮಾಡುತ್ತಾರಲ್ಲ, ಅದು ಮಾಯೆ, ಠಕ್ಕಿನ ನಡತೆಯ ರೂಪವಾಗಿರತಕ್ಕದ್ದು. (ಈ ಮಾಯೆ)² ಮುಂತಾದವು, ಇವೇ ಮುಂತಾದ ದೋಷಗಳು ಯಾವ ಒಂಟಿಯಾಗಿರುವ³ ಬ್ರಹ್ಮ ಚಾರಿ, ವಾನಪ್ರಸ್ಥ, ಸಂನ್ಯಾಸಿ-ಇವರಲ್ಲಿ ಕಾರಣವಿಲ್ಲದ್ದರಿಂದ⁴ ಇರುವದಿಲ್ಲವೋ, ಅವರ ಸಾಧನಕ್ಕೆ ಅನುಗುಣವಾಗಿಯೇ ಅವರಿಗೆ ಆ ವಿರಜವಾದ ಬ್ರಹ್ಮಲೋಕವು (ಸಿಕ್ಕುವದು). ಇಗೋ ಇದು ಉಪಾಸನೆಯಿಂದ ಕೂಡಿದ ಕರ್ಮಗಳಿಗೆ ಆಗುವ ಗತಿಯು. ಹಿಂದೆ ಹೇಳಿದ ಬ್ರಹ್ಮಲೋಕವೆಂಬುದಾದರೋ ಕೇವಲ ಕರ್ಮಗಳಿಗೆ ಸಿಕ್ಕುವ ಚಂದ್ರರೂಪವಾದದ್ದು



1. ಹಾಸ್ಯಕ್ಕಾಗಿ, ಸ್ತ್ರೀಯರೊಡನೆ ಮಾತನಾಡುವಾಗ, ವಿವಾಹದಲ್ಲಿ ಪ್ರಾಣಕ್ಕೆ ಅಪಾಯವಿರುವಾಗ, ಸರ್ವಾರ್ಥಪೂ ಹೋಗುತ್ತಿರುವಾಗ, ಸುಳ್ಳುಹೇಳಿದರೆ ಬಾಧಕವಿಲ್ಲ ವೆಂಬ ಆಪದ್ಧರ್ಮ (ಭಾ. ಶಾಂ. ೧೬೩-೨೦) ವಾಕ್ಯವನ್ನು ಇಲ್ಲಿ ನೆನಪಿಗೆ ತಂದುಕೊಳ್ಳ ಬೇಕು.

2. “ಮಾಯಾ” ಎಂಬ ಮಾತು ಇಲ್ಲದಿದ್ದರೂ ಸಾಗುತ್ತದೆ. ಇತಿ ಎಂಬುದಕ್ಕೆ ಏನನವಾದಯಃ ಎಂಬುದು ವ್ಯಾಖ್ಯಾನವೆಂದು ಭಾವಿಸುವದಕ್ಕೂ ಆಗುತ್ತದೆ.

3. “ಅಧಿಕಾರಿಷು” ಎಂಬ ಆ|| ಕಾ|| ಪಾರದಲ್ಲಿ “ಯಾವ ಬ್ರಹ್ಮಚಾರಿವಾನಪ್ರಸ್ಥ ಸಂನ್ಯಾಸಿಗಳೆಂಬ ಅಧಿಕಾರಿಗಳಲ್ಲಿ” ಎಂದು ಕನ್ನಡಿಸಿಕೊಳ್ಳಬೇಕು.

4. ಪರಸ್ಪರವಿರುವದವಾದ ಅನೇಕ ವ್ಯವಹಾರಗಳಲ್ಲಿ ತೊಡಗಿರುವದೆಂಬ ಕಾರಣವಿಲ್ಲ ವಾದ್ದರಿಂದ.

ಎರಡನೆಯ ಪ್ರಶ್ನೆ ಈ ಪ್ರಶ್ನೆಯ ಸಂಬಂಧ (ಭಾಷ್ಯ)

೨೩. ಪ್ರಾಣೋಽತ್ತಾ ಪ್ರಜಾಪತಿಃ ಇತ್ಯುಕ್ತಮ್ | ತಸ್ಯ ಪ್ರಜಾಪತಿತ್ವಮ್ ಅತ್ಯುತ್ತಮಂ ಚ ಅಸ್ಮಿನ್ ಶರೀರೇ ಅವಧಾರಯಿತವ್ಯಮ್ ಇತಿ ಆಯಂ ಪ್ರಶ್ನ ಆರಭ್ಯತೇ—

(ಭಾಷ್ಯಾರ್ಥ)

ಪ್ರಾಣನು ಅತ್ಯು, ಪ್ರಜಾಪತಿ ಎಂದು (ಹಿಂದೆ) ಹೇಳಲಾಯಿತು.¹ ಅವನು ಪ್ರಜಾಪತಿ ಎಂಬುದನ್ನೂ ಈ ಶರೀರದಲ್ಲಿ ಅತ್ಯವಾಗಿರುವನೆಂಬುದನ್ನೂ ನಿಶ್ಚಯಿಸಬೇಕೆಂದು² ಈ ಪ್ರಶ್ನೆಯನ್ನು ಪ್ರಾರಂಭಿಸಿರುತ್ತದೆ:—

ಭಾರ್ಗವನ ಪ್ರಶ್ನೆ : ಶರೀರದಲ್ಲಿರುವ ಪ್ರಾಣಗಳು ಯಾವವು ?

ಅಥ ಹೈನಂ ಭಾರ್ಗವೋ ವೈದಭಿಃ ಪಪ್ರಚ್ಛ |

ಭಗವನ್ ಕತ್ಯೇವ ದೇವಾಃ ಪ್ರಜಾಂ ವಿಧಾರಯಂತೇ

ಕತರ ಏತತ್ಪ್ರಕಾಶಯಂತೇ ಕಃ ಪುನರೇಷಾಂ ವರಿಷ್ಠ ಇತಿ || ೧ ||

೧. ಆಮೇಲೆ ಭಾರ್ಗವವೈದಭಿಯು ಈತನನ್ನು ಕೇಳಿದನೇನೆಂದರೆ : ಭಗವಂತನೆ, ಎಷ್ಟು ದೇವತೆಗಳು ಪ್ರಜೆಯನ್ನು ಧರಿಸಿಕೊಂಡಿರುತ್ತಾರೆ ? ಯಾರು ಇದನ್ನು ಪ್ರಕಾಶಗೊಳಿಸುವವರು ? ಮತ್ತು ಇವರಲ್ಲಿ ಶ್ರೇಷ್ಠನು ಯಾರು ?

(ಭಾಷ್ಯ)

೨೪. ಅಥ ಅನನ್ತರಂ ಹ ಕಿಲ ಏನಂ ಭಾರ್ಗವೋ ವೈದಭಿಃ ಪಪ್ರಚ್ಛ | ಹೇ ಭಗವನ್ ಕತ್ಯೇವ ದೇವಾಃ : ಪ್ರಜಾಂ ಶರೀರಲಕ್ಷಣಾಂ ವಿಧಾರಯಂತೇ ವಿಶೇಷೇಣ ಧಾರಯಂತೇ | ಕತರೇ ಬುದ್ಧೀಂದ್ರಿಯಕರ್ಮೇಂದ್ರಿಯಪ್ರವಿಭಕ್ತಾನಾಮ್ ಏತತ್ ಪ್ರಕಾಶನಂ ಸ್ವಮಾಹಾತ್ಮ್ಯಪ್ರಖ್ಯಾಪನಂ ಪ್ರಕಾಶಯಂತೇ | ಕೋಽಸೌ ಪುನಃ ಏಷಾಂ ವರಿಷ್ಠಃ ಪ್ರಧಾನಃ ಕಾರ್ಯಕರಣಲಕ್ಷಣಾನಾಮ್ ? ಇತಿ ||

1. ಹಿಂದೆ ಪ್ರಾಣ, ರಯಿ-ಎಂಬ ಮಿಥುನದಿಂದ ಎಲ್ಲವನ್ನೂ ಪ್ರಜಾಪತಿಯು ಸೃಷ್ಟಿಸುತ್ತಾನೆಂದು ಹೇಳಿದೆ. ಆದಿತ್ಯರೂಪನಾದ ಪ್ರಾಣನು ಎಲ್ಲಾ ಪ್ರಾಣಗಳನ್ನೂ ತನ್ನೊಳಗೆ ಅಡಕನುಡಿಕೊಳ್ಳುತ್ತಾನೆಂದೂ ಅವನೇ ಅಗ್ನಿಯೆಂದೂ ಹೇಳಿರುವುದರಿಂದ ಪ್ರಾಣನು ಅತ್ಯುನೆಂದು ಹೇಳಿದಂತೆ ಆಯಿತು.

2. ಈ ಪ್ರಶ್ನದಲ್ಲಿರುವ ಮಿಕ್ಕ ವಿಷಯಗಳು ಇಷ್ಟು ಮುಖ್ಯವಾಗಿ ವಿವಕ್ಷಿತವಲ್ಲವೆಂದು ಭಾವ.

(ಭಾಷ್ಯಾರ್ಥ)

ಆಮೇಲೆ (ಕಬಂಧಿಯ ಪ್ರಶ್ನೆಗೆ ಉತ್ತರವನ್ನು ಹೇಳಿದ) ಬಳಿಕ, ಹ=ಅಂತೆ (ಎಂದರ್ಥ). ಈ (ಪಿಪ್ಪಲಾದನನ್ನು) ಭಾರ್ಗವವೈದರ್ಭಿಯು ಕೇಳಿದನೇನಂದರೆ:— ಭಗವಂತನೇ, (ಈ) ಶರೀರರೂಪವಾದ¹ ಪ್ರಜೆಯನ್ನು ಎಷ್ಟು² ದೇವತೆಗಳು ವಿಧಾರಣ ಮಾಡಿಕೊಂಡಿರುವರು, ವಿಶೇಷವಾಗಿ ಹಿಡಿದೆತ್ತಿಕೊಂಡಿರುವರು ?³ ಬುದ್ಧೀಂದ್ರಿಯಗಳು, ಕರ್ಮೇಂದ್ರಿಯಗಳು-ಎಂದು (ಎರಡುಬಗೆಯಾಗಿ) ವಿಂಗಡವಾಗಿರುವ ಇವುಗಳಲ್ಲಿ ಇದನ್ನು ಎಂದರೆ ಈ ಬೆಳಗುವಿಕೆಯನ್ನು ಎಂದರೆ ತಮ್ಮ ಮಹಿಮೆಯನ್ನು ತೋರ್ಪಡಿಸಿಕೊಳ್ಳುವಿಕೆಯನ್ನು ಬೆಳಗುತ್ತಿರುವವು ?⁴ ಕಾರ್ಯಕರಣರೂಪವಾಗಿರುವ⁵ ಇವುಗಳಲ್ಲಿ ಶ್ರೇಷ್ಠನಾದವನು, ಮುಖ್ಯನಾದವನು, ಯಾವನು ?

ಪ್ರಾಣಸಂವಾದ

ತಸ್ಮೈ ಸ ಹೋವಾಚ | ಆಕಾಶೋ ಹ ವಾ ಏಷ ದೇವೋ
ವಾಯುರಗ್ನಿರಾಪಃ ಪೃಥಿವೀ ವಾಜ್ಞನಶ್ಚಕ್ಷುಃ ಶ್ರೋತ್ರಂ ಚ |
ತೇ ಪ್ರಕಾಶ್ಯಾಭಿವದಂತಿ ವಯಮೇತದ್ ಬಾಣಮವಷ್ಟಭ್ಯ
ವಿಧಾರಯಾಮಃ || ೨ ||

೨. ಅವನಿಗೆ ಆತನು ಹೇಳಿದನೇನೆಂದರೆ:—ಈ ದೇವನಾದ ಆಕಾಶ, ವಾಯು, ಅಗ್ನಿ, ಅಪ್ಪು, ಪೃಥಿವಿ, ವಾಕ್ಯು, ಮನಸ್ಸು, ಚಕ್ಷುಸ್ಸು, ಮತ್ತು ಶ್ರೋತ್ರ-ಇವರು ಬೆಳಗಿ “ ನಾವು ಈ ಬಾಣವನ್ನು ಎತ್ತಿ ನಿಲ್ಲಿಸಿಕೊಂಡು ವಿಧಾರಣೆ ಮಾಡಿಕೊಂಡಿರುವೆವು ” ಎಂದು ಹೇಳಿಕೊಳ್ಳುತ್ತಿದ್ದವು.

(ಭಾಷ್ಯ)

೨೧. ಏನಂ ಪೃಷ್ಟವತೇ ತಸ್ಮೈ ಸ ಹ ಉವಾಚ | ಆಕಾಶೋ ಹ ವೈ ಏಷಃ ದೇವಃ ವಾಯುಃ, ಅಗ್ನಿಃ, ಆಪಃ, ಪೃಥಿವೀ ಇತ್ಯೇತಾನಿ ಪಞ್ಚ ಮಹಾಭೂತಾನಿ

1. ಹಿಂದಿನ ಪ್ರಶ್ನೆಯಲ್ಲಿ ಹೇಳಿರುವ ಪ್ರಜೆಗಳು ಎಂದರೆ ಸ್ಥೂಲಶರೀರಗಳು ಎಂದು ಭಾವ.
2. ‘ ಕತ್ಯೇವ ’ ಎಂದರೆ ಎಷ್ಟೇ ಎಂದು ಕನ್ನಡಿಸಬೇಕಾಗುವದು. ಇಂತಿಷ್ಟೇ ಎಂದು ಗೊತ್ತಾಗಿ ಹೇಳಿರಿ ಎಂದು ಪ್ರಶ್ನೆ.
3. ಮುಖ್ಯವಾಗಿ ಯಾವ ಆಶ್ರಯದಿಂದ ಈ ಶರೀರವು ನಿಂತಿರುವದು ?
4. “ ಬೆಳಗುವಿಕೆಯನ್ನು ಬೆಳಗುತ್ತಿರುವವು ” ಎಂಬುದು ಕನ್ನಡಕ್ಕೆ ಒತ್ತುವ ರೀತಿಯಲ್ಲ. “ ಆಟವನ್ನು ಆಡುತ್ತಾರೆ ” ಎಂಬ ಪ್ರಯೋಗವನ್ನು ಇದಕ್ಕೆ ಹೋಲಿಸಿರಿ. ಇದನ್ನು ಬೆಳಗುವವು, ಎಂದರೆ ಬೆಳಗುವವು, ತೋರಿಕೊಳ್ಳುವವು ಎಂದೇ ಅರ್ಥ.
5. ಶರೀರೇಂದ್ರಿಯರೂಪವಾದ.

ಶರೀರಾರವ್ಯಕಾಣೆ | ವಾಕ್, ಮನಃ, ಚಕ್ಷುಃ ; ಶ್ರೋತ್ರಮ್ ಇತ್ಯಾದಿ ನಿ ಕರ್ಮೇಂದ್ರಿಯಬುದ್ಧೀಂದ್ರಿಯಾಣಿ ಚ | ಕಾರ್ಯಲಕ್ಷಣಾಃ ಕರಣಲಕ್ಷಣಾಶ್ಚ ತೇ ದೇವಾ ಆತ್ಮನಃ ಮಾಹಾತ್ಮ್ಯ ಪ್ರಕಾಶ್ಯಂ¹ ಪ್ರಕಾಶ್ಯ ಅಭಿವದಂತಿ ಸ್ಪರ್ಧಮಾನಾ ಅಹಂಶ್ರೇಷ್ಠತಾಯೈ | ಕಥಂ ವದಂತಿ? ವಯಮ್ ಏತತ್ ಬಾಣಂ ಕಾರ್ಯ ಕರಣಸಂಜ್ಞಾತಮ್ ಅವಷ್ಟಭ್ಯ ಪ್ರಾಸಾದಮಿನ ಸ್ತಮ್ಭಾದಯಃ ಅವಿಶಿಥಿಲೀಕೃತ್ಯ ವಿಧಾರಯಾಮಃ ವಿಸ್ಪಷ್ಟಂ ಧಾರಯಾಮಃ | ಮಯೈವ ಏಕೇನ ಅಯಂ ಸಂಜ್ಞಾತೋ ಧಿಯತೇ ಇತಿ ಏಕೈಕಸ್ಯ ಅಭಿಪ್ರಾಯಃ.

(ಭಾಷ್ಯಾರ್ಥ)

ಹೀಗೆ ಹೇಳಿದ ಅವನಿಗೆ ಆ (ಪಿಪ್ಪಲಾದನು) ಹೇಳಿದನೇನೆಂದರೆ: ಈ ದೇವನಾದ² ಆಕಾಶ, ವಾಯು, ಅಗ್ನಿ, ಅಪ್ಪು, ಪೃಥಿವಿ-ಈ ಐದು ಶರೀರಕ್ಕೆ ಕಾರಣವಾಗಿರುವ ಮಾಹಾಭೂತಗಳು ಮತ್ತು ವಾಕ್ಯು, ಮನಸ್ಸು, ಚಕ್ಷುಸ್ಸು, ಶ್ರೋತ್ರ-ಇವೇ ಮುಂತಾದ³ ಕರ್ಮೇಂದ್ರಿಯಬುದ್ಧೀಂದ್ರಿಯಗಳು ಕಾರ್ಯರೂಪವಾಗಿಯೂ ಕರಣರೂಪವಾಗಿಯೂ ಇರುವ ಆ ದೇವತೆಗಳು ತಮ್ಮ ಹೆಚ್ಚಿಗೆಯನ್ನು ತೋರಿಸಿಕೊಳ್ಳಬೇಕಾದ (ಹೆಚ್ಚುಗಾರಿಕೆಯನ್ನು)⁴ ತೋರ್ಪಡಿಸಿಕೊಂಡು ನಾನು ಮೇಲು, ತಾನು ಮೇಲು-ಎಂದು ಮೇಲಾಟದಿಂದ⁵ (ಹೊಡೆದಾಡುತ್ತಾ ಹೀಗಿದ್ದು) ಹೇಳಿಕೊಳ್ಳುತ್ತಿದ್ದವು. ಏನೆಂತ ಹೇಳಿಕೊಳ್ಳುತ್ತಿದ್ದವು? ಎಂದರೆ "ನಾವು ಈ ಬಾಣವನ್ನು ಎಂದರೆ ಕಾರ್ಯಕರಣಗಳ (ಒಟ್ಟು) ಗುಂಪನ್ನು ಎತ್ತಿ ನಿಲ್ಲಿಸಿಕೊಂಡು ಕಂಬವೇ ಮುಂತಾದವು ಉಪ್ಪರಿಗೆಯ ಮನೆಯನ್ನು ಶಿಥಿಲವಾಗದಂತೆ (ಹಿಡಿದು ಕೊಂಡಿರುವ) ಹಾಗೆ ವಿಧಾರಣೆಮಾಡಿಕೊಂಡಿರುವೆವು. ವಿಸ್ಪಷ್ಟವಾಗಿ ಎತ್ತಿ ಹಿಡಿದು ಕೊಂಡಿರುವೆವು." ನಾನೊಬ್ಬನೇ ಈ ಸಂಘವನ್ನು ಎತ್ತಿಹಿಡಿದುಕೊಂಡಿದ್ದೇನೆ ಎಂದು ಒಂದೊಂದಕ್ಕೂ (ಇದ್ದ) ಅಭಿಪ್ರಾಯವು.

1. ಈ ಮಾತು ಆ|| ಪಾಠದಲ್ಲಿಲ್ಲ.

2. ಅಭಿಮಾನದೇವತೆಗಳನ್ನು ಲಕ್ಷ್ಯದಲ್ಲಿಟ್ಟು, ಆಕಾಶ, ವಾಯು-ಮುಂತಾದವನ್ನು ದೇವನೆಂದು ಕರೆದಿದೆ.

3. ಮಿಕ್ಕ ಕರ್ಮೇಂದ್ರಿಯಗಳನ್ನೂ ಜ್ಞಾನೇಂದ್ರಿಯಗಳನ್ನೂ ಸೇರಿಸಿಕೊಳ್ಳಬೇಕು ಎಂದು ಭಾವ.

4. ನಾನು ಮಾತಾಡುವೆನು, ನಾನು ನೋಡುವೆನು-ಎಂದು ಮುಂತಾಗಿ ವಾಗಾದಿಗಳ ಹೆಮ್ಮೆ; ನಾನು ಸುಡುವೆನು, ನಾನು ಬೀಸುವೆನು ಎಂದು ಅದಿತ್ಯ-ಎಂದು ಮುಂತಾಗಿ ಆಗ್ನಾದಿಗಳ ಹೆಮ್ಮೆ. ಬೃ. ೧-೫-೨೧, ೨೨.

5. ಛಾ. ೩-೧-೬ ; ಕೌ. ೨-೧೪ ; ಬೃ. ೬-೧-೨ ನೋಡಿ.

**ತಾನ್ ವರಿಸ್ವಃ ಪ್ರಾಣ ಉವಾಚ ಮಾ ಮೋಹಮಾಪದ್ಯಥಾಹ
ಮೋವೈತತ್ ಸಂಘ್ರಾಧಾತ್ಮಾನಂ ಪ್ರವಿಭಜ್ಯೈತದ್ ಬಾಣಮು
ವಷ್ಟಭ್ಯ ವಿಧಾರಯಾಮೀತಿ ತೇಃ ಶ್ರದ್ಧಧಾನಾ ಬಭೂವುಃ || ೩ ||**

೩. ಅವರನ್ನು (ಕುರಿತು) ಶ್ರೇಷ್ಠನಾದ ಪ್ರಾಣನು ಹೇಳಿದನೇನಂದರೆ:
“ ಮೋಹವನ್ನು ಹೊಂದಿರಿ. ನಾನೇ ಹೀಗೆ ನನ್ನನ್ನು ಐದು ಬಗೆಯಾಗಿ
ವಿಂಗಡಿಸಿಕೊಂಡು ಈ ಬಾಣವನ್ನು ಎತ್ತಿ ನಿಲ್ಲಿಸಿಕೊಂಡು ವಿಧಾರಣೆಮಾಡಿ
ರುವೆನು.” ಅವರು ಶ್ರದ್ಧೆಯನ್ನು ಮಾಡದವರಾದರು.

(ಭಾಷ್ಯ)

೨೬ ತಾನ್ ಏವಮ್ ಅಭಿಮಾನವತಃ ವರಿಸ್ವಃ ಮುಖ್ಯಃ ಪ್ರಾಣಃ ಉವಾಚ
ಉಕ್ತವಾನ್ | ಮಾ ಮೈವಂ ಮೋಹಮ್ ಅಪದ್ಯಥ ಅವಿವೇಕಿತಯಾ¹ ಅಭಿಮಾನಂ
ಮಾ ಕುರುತಾ ಯಸ್ಮಾತ್ ಅಹಮೇವ ಏತತ್ ಬಾಣಮ್ ಅವಷ್ಟಭ್ಯ ವಿಧಾರಯಾಮಿ
ಸಂಘ್ರಾಧಾ ಆತ್ಮಾನಂ ಪ್ರವಿಭಜ್ಯ ಪ್ರಾಣಾದಿವೃತ್ತಿಭೇದಂ ಸ್ವಸ್ಯ ಕೃತ್ವಾ ವಿಧಾರಯಾಮಿ |
ಇತಿ ಉಕ್ತವತಿ ಚ ತಸ್ಮಿನ್ ತೇ ಅಶ್ರದ್ಧಧಾನಾ ಅಪ್ರತ್ಯಯವಂತಃ ಬಭೂವುಃ ಕಫಮೇ
ತದೇವಮ್ ಇತಿ ||

(ಭಾಷ್ಯಾರ್ಥ)

ಹೀಗೆ ಅಭಿಮಾನವುಳ್ಳ ಅವರನ್ನು ಕುರಿತು ಶ್ರೇಷ್ಠನಾದ ಪ್ರಾಣನು ಇಂತೆಂ
ದನು ಹೇಳಿದನಾದನು. ಹೀಗೆ ಮೋಹವನ್ನು ಹೊಂದಿರಿ ; **ಅವಿವೇಕಿಗಳಾಗಿ**
ಅಭಿಮಾನವನ್ನು ಮಾಡಬೇಡಿರಿ. ಏಕೆಂದರೆ, ನಾನೇ (ಹೀಗೆ)? ಈ ಬಾಣವನ್ನು ಎತ್ತಿ
ನಿಲ್ಲಿಸಿಕೊಂಡು ವಿಧಾರಣೆಮಾಡಿರುವೆನು. ನನ್ನನ್ನು ಐದು ಬಗೆಯಾಗಿ ವಿಂಗಡಿಸಿ
ಕೊಂಡು ನನ್ನಲ್ಲಿ ಪ್ರಾಣವೇ ಮುಂತಾದ ಬೇರೆಬೇರೆಯ ವೃತ್ತಿಗಳನ್ನು ಮಾಡಿ
ಕೊಂಡು (ಶರೀರವನ್ನು) ವಿಧಾರಣೆಮಾಡಿಕೊಂಡಿರುತ್ತೇನೆ. ಹೀಗೆಂದು (ಅವನು)
ಹೇಳಲು ಅವನಲ್ಲಿ ಅವರು ಶ್ರದ್ಧೆಯನ್ನು ಮಾಡದವರಾದರು. “ ಇದು ಹೀಗೆ ಹೇಗಾ
ದೀತು ? ” ಎಂದುಕೊಂಡು ನಂಬಿಕೆಯಿಲ್ಲದವರಾದರು.

1. “ ಅವಿವೇಕಿತಯಾ ” ಎಂದು ಅ|| ಪಾಠ.

2. ಏತತ್ ಎಂಬ ಶಬ್ದಗಳು ಎರಡಿನೆ. ಒಂದನೆಯ ಶಬ್ದಕ್ಕೆ ಭಾಷ್ಯವು ಬರೆದಿರುವ
ವವರ ಕೃತಸ್ವಿನಿಂದ ಬಿಟ್ಟು ಹೋಗಿರಬೇಕೆಂದು ಕಾಣುತ್ತದೆ.

ಮುಖ್ಯಪ್ರಾಣನ ಹೆಚ್ಚು ಗಾರಿಕೆ

ಸೋಽಭಿಮಾನಾದೂರ್ಧ್ವಮುತ್ಕ್ರಾಮತ ಇವ ತಸ್ಮಿನ್ಮುತ್ಕ್ರಾಮತ
 ತ್ಯಥೇತರೇ ಸರ್ವ ಏವೋತ್ಕ್ರಾಮಂತೇ ತಸ್ಮಿಗ್ಂಕ್ಷ ಪ್ರತಿಷ್ಠ
 ಮಾನೇ ಸರ್ವ ಏವ ಪ್ರಾತಿಷ್ಠಂತೇ | ತದ್ಯಥಾ ಮಕ್ಷಿಕಾ ಮಧು
 ಕರರಾಜಾನಮುತ್ಕ್ರಾಮಂತಂ ಸರ್ವಾ ಏವೋತ್ಕ್ರಾಮಂತೇ
 ತಸ್ಮಿಗ್ಂಕ್ಷ ಪ್ರತಿಷ್ಠಮಾನೇ ಸರ್ವಾ ಏವ ಪ್ರಾತಿಷ್ಠಂತಃ ಏವಂ
 ವಾಚ್ಛಿನಶ್ಚಕ್ಷುಃ ಶ್ರೋತ್ರಂ ಚ ತೇ ಪ್ರೀತಾಃ ಪ್ರಾಣಂ
 ಸ್ತುಂತಸ್ತಿ || ೪ ||

೪. ಆತನು ಅಭಿಮಾನದಿಂದ ಮೇಲಕ್ಕೆದ್ದಂತೆ ಮಾಡಿದನು. ಅವನು ಮೇಲಕ್ಕೆ ಎದ್ದನೋ ಇಲ್ಲವೋ, ಕೂಡಲೆ ಮಿಕ್ಕವರೆಲ್ಲರೂ ಎದ್ದರು; ಮತ್ತು ಅವನು ನಿಲ್ಲುತ್ತಲೂ ಎಲ್ಲರೂ ನಿಂತರು. ಜೇನು ನೋಣ ಗಳು ತಮ್ಮ ರಾಜನು ಮೇಲಕ್ಕೆಳುತ್ತುಲೂ ಎಲ್ಲವೂ ಹೇಗೆ ಎಳುವವೋ, ಮತ್ತು ಅದು ನಿಲ್ಲುತ್ತಲೂ ಎಲ್ಲವೂ ಹೇಗೆ ನಿಲ್ಲುವವೋ, ಹಾಗೇ ವಾಕ್ಯು, ಮನಸ್ಸು, ಚಕ್ಷುಸ್ಸು, ಶ್ರೋತ್ರ-ಇವರು (ನಾಡಿವರು). ಇವರು ಪ್ರೀತರಾಗಿ ಪ್ರಾಣನನ್ನು (ಬೀಗೆ) ಸ್ತೋತ್ರಮಾಡಿವರು.

(ಭಾಷ್ಯ)

೨೨. ಸ ಚ ಪ್ರಾಣಃ ತೇಷಾಮ್ ಅಶ್ರದ್ಧಧಾನತಾಮ್ ಅಲಕ್ಷ್ಯ ಅಭಿ
 ಮಾನಾತ್ ಉರ್ಧ್ವಮ್ ಉತ್ಕ್ರಾಮತೇ¹ ಇವ ಇದಮ್ ಉತ್ಕ್ರಾಮಂತವಾನಿವ²
 ಸ ರೋಷಾತ್ ನಿರಪೇಕ್ಷಃ | ತಸ್ಮಿನ್ ಉತ್ಕ್ರಾಮತಿ ಯದ್ ವೃತ್ತಂ ತದ್ ದೃಷ್ಟಾ
 ನ್ತೇನ ಪ್ರತ್ಯಕ್ಷೀಕರೋತಿ | ತಸ್ಮಿನ್ ಉತ್ಕ್ರಾಮತಿ ಸತಿ ಅಥ ಅನಂತರಮೇವ
 ಇತರೇ ಸರ್ವೇ ಏವ ಪ್ರಾಣಾಃ ಚಕ್ಷುರಾದಯಃ ಉತ್ಕ್ರಾಮಂತೇ ಉತ್ಕ್ರಾಮಂತಿ
 ಉಚ್ಚಕ್ರಮುಃ³ | ತಸ್ಮಿಂಶ್ಚ ಪ್ರಾಣೇ ಪ್ರತಿಷ್ಠಮಾನೇ ತೂಷ್ಟಿಂ ಭವತಿ ಅನುತ್ಕ್ರಾ
 ಮತಿ ಸತಿ ಸರ್ವೇ ಏವ ಪ್ರಾತಿಷ್ಠಂತೇ ತೂಷ್ಟಿಂ ವ್ಯವಸ್ಥಿತಾ ಅಭೂವನ್⁴ | ತತ್⁵ ಯಥಾ

1. ' ಉತ್ಕ್ರಾಮತೇ ' ಎಂದು ಉಪನಿಷತ್ತಿನಲ್ಲಿಯೂ ಭಾಷ್ಯದಲ್ಲಿಯೂ ಆ|| ಪಾಠ. ಆದರೆ ಮುಂದೆ ಉಪನಿಷತ್ತಿನಲ್ಲಿ ಉತ್ಕ್ರಾಮಂತೇ ಎಂಬ ಪ್ರಯೋಗವಿದೆ.
 2. ಇದು ಆ|| ಪಾಠ; ವಾ|| ಪಾಠದಲ್ಲಿ ' ಉತ್ಕ್ರಾಮತೀವ ಉತ್ಕ್ರಾಮಂತವಾನಿವ ' ಎಂದಿದೆ.
 3. ಇದು ವಾ|| ಮೈ|| ಪಾಠ; ಆ ಪಾಠದಲ್ಲಿ ' ಉತ್ಕ್ರಾಮಂತೇ ಉಚ್ಚಕ್ರಮಿರೇ ' ಎಂದಿದೆ.
 4. " ಬಭೂವುಃ " ವಾ|| ಪಾಠ.
 5. " ತತ್ ತತ್ರ " ಎಂದು ಆ|| ಪಾಠ.

ಲೋಕೇ ಮಕ್ಷಿಕಾಃ ಮಧುಕರಾಃ ಸ್ವರಾಜಾನಂ ಮಧುಕರರಾಜಾನಮ್ ಉತ್ಕ್ರಾಮಂತಂ ಪ್ರತಿ ಸರ್ವಾ ಏವ ಉತ್ಕ್ರಾಮಂತೇ ತಸ್ಮಿಂಶ್ಚ ಪ್ರತಿಷ್ಠಮಾನೇ ಸರ್ವಾ ಏವ ಪ್ರಾತಿಷ್ಠಂತೇ ಪ್ರತಿತಿಷ್ಠಂತಿ | ಯಥಾ ಅಯಂ ದೃಷ್ಟಾಂತಃ ಏವಂ ವಾಕ್ ಮನಃ ಚಕ್ಷುಃ ಶ್ರೋತ್ರಂ ಚ ಇತ್ಯಾದಯಃ | ತೇ ಉತ್ಸೃಜ್ಯ ಅಶ್ರದ್ಧಧಾನತಾಂ ಬುದ್ಧ್ವಾ ಪ್ರಾಣಮಾಹಾತ್ಮ್ಯಂ ಪ್ರೀತಾಃ ಪ್ರಾಣಂ ಸ್ತುಂತಿ ಸ್ತುವಂತಿ ||

(ಭಾಷ್ಯಾರ್ಥ)

ಆ ಪ್ರಾಣನುಕೂಡ ಅವರು ನಂಬುವದಿಲ್ಲವೆಂಬುದನ್ನು ಕಂಡು ಅಭಿಮಾನದಿಂದ ಎಂದರೆ ಸಿಟ್ಟಿನಿಂದ¹ ಮೇಲಕ್ಕೆ ಈ (ಶರೀರವನ್ನು) ಬಿಟ್ಟು ತಾನೊಬ್ಬನೇ ಮೇಲಕ್ಕೆದ್ದಂತೆ (ಉತ್ಕ್ರಮತೇ=ಉತ್ಕ್ರಾಂತವಾನ್) ಮಾಡಿದನು. ಅವನು ಮೇಲಕ್ಕೆ ಎದ್ದನೋ ಇಲ್ಲವೋ; (ಆಗ) ಏನಾಯಿತೋ ಅದನ್ನು ದೃಷ್ಟಾಂತದಿಂದ ಪ್ರತ್ಯಕ್ಷಗೊಳಿಸಿಕೊಡುತ್ತಾರೆ. ಅವನು ಮೇಲಕ್ಕೆಳುತ್ತಲೂ ("ಅಥ") ಕೂಡಲೆ ಮಿಕ್ಕೆ ಎಲ್ಲಾ ಪ್ರಾಣಗಳೂ ಎಂದರೆ ಚಕ್ಷುರಾದಿಗಳು (ಎಲ್ಲವೂ)ಮೇಲಕ್ಕೆ ಎದ್ದರು. (ಉತ್ಕ್ರಾಮಂತೇ=ಉತ್ಕ್ರಾಮಂತಿ). ಮತ್ತು ಆ ಪ್ರಾಣನು ನಿಲ್ಲುತ್ತಲೂ ಎಂದರೆ ಸುಮ್ಮನಾಗುತ್ತಲೂ, ಮೇಲಕ್ಕೆಳೆದ ಇರಲು, ಎಲ್ಲರೂ ನಿಂತರು ಎಂದರೆ ಸುಮ್ಮನೆ ಇದ್ದುಕೊಳ್ಳುವರಾದರು. ಅದು ಹೇಗೆಂದರೆ, ಲೋಕದಲ್ಲಿ ಜೇನುನೋಣಗಳು ಜೇನನ್ನು ಮಾಡುವ ನೋಣಗಳು ತಮ್ಮ ದೊರೆಯಾದ ಅರಸು ಜೇನುಹುಳುವನ್ನು ಅನುಸರಿಸಿ ಅದು ಮೇಲಕ್ಕೆದ್ದರೆ ಎಲ್ಲವೂ ಏಳುವವು, ಮತ್ತು ಅದು ನಿಂತರೆ ಎಲ್ಲವೂ ನಿಲ್ಲುವವು, ಇದ್ದುಬಿಡುವವು. ಈ ದೃಷ್ಟಾಂತವು ಹೇಗೋ ಹಾಗೆ ವಾಕ್ಯ, ಮನಸ್ಸು, ಚಕ್ಷುಸ್ಸು, ಶ್ರೋತ್ರ, ಇವೇ ಮುಂತಾದವರು (ಮಾಡಿದರು).² ಇವರು ಶ್ರದ್ಧೆಯಿಲ್ಲದಿರುವಿಕೆಯನ್ನು ಬಿಟ್ಟು ಪ್ರಾಣನ ಹೆಚ್ಚುಗಾರಿಕೆಯನ್ನು ಅರಿತುಕೊಂಡು ತೃಪ್ತರಾಗಿ ಪ್ರಾಣವನ್ನು ಹೀಗೆಂದು (ಸ್ತುಂತಿ = ಸ್ತುವಂತಿ) ಸ್ತೋತ್ರಮಾಡಿದರು.

ಮುಖ್ಯಪ್ರಾಣನ ಸ್ತುತಿ

ಏವೋಽಗ್ನಿಸ್ತಪತ್ಯೇಷ ಸೂರ್ಯ
 ಏಷ ಪರ್ಜನೋ ಮಘವಾನೇಷ ವಾಯುಃ |
 ಏಷ ಪೃಥಿವೀ ರಯಿರ್ದೇವಃ
 ಸದಸಚ್ಚಾಮೃತಂ ಚ ಯತ್

|| ೫ ||

1. ಸಃ ರೋಷಾತ್ ಎಂಬಲ್ಲಿ ಸಃ ಎಂಬ ಮಾತನ್ನು ಇನ್ನೊಂದು ಸಲ ಅನ್ವಯಕಾಗಿ ಭಾಷ್ಯಕಾರರು ಹಾಕಿಕೊಂಡಿರುತ್ತಾರೆ.
 2. ಇಲ್ಲಿ ವಾಗಾದಿಗಳನ್ನು ಅಗ್ನಾದಿವೇದವೆತೆಗಳು ಆಳುವುದರಿಂದ ವಾಗಾದಿಗಳನ್ನು ಚೇತನವಂತರಾದ ಪುರುಷರಂತೆ ಭಾವಿಸಿದೆ. ಛಾ. ಛಾ. ೫-೧-೧೫ ನೋಡಿ.

ಜ. ಈತನು ಅಗ್ನಿಯಾಗಿ ಸುಡುತ್ತಾನೆ, ಈತನು ಸೂರ್ಯನು, ಈತನು ಪರ್ಜನ್ಯನು, ಇಂದ್ರನು, ಈತನು ವಾಯು, ಈತನು ಪೃಥಿವಿ, ರಯಿ, ದೇವ, ಸತ್ತು, ಅಸತ್ತು, ಮತ್ತು ಅಮೃತವೆಂಬುದು ಯಾವದೋ (ಅದೂ ಈತನು).

(ಭಾಷ್ಯ)

೨೮. ಕಥಮ್ ? ಏಷ ಪ್ರಾಣಃ ಅಗ್ನಿಃ ಸನ್ ತಪತಿ ಜ್ವಲತಿ | ತಥಾ ಏಷ ಸೂರ್ಯಃ ಸನ್ ಪ್ರಕಾಶತೇ | ತಥಾ ಏಷಃ ಪರ್ಜನ್ಯಃ ಸನ್ ವರ್ಷತಿ | ಕಿಂಚ ಮಘವಾನ್ ಇಂದ್ರಃ ಸನ್ ಪ್ರಜಾಃ ಪಾಲಯತಿ ಜಿಘಾಂಸತಿ ಅಸುರರಕ್ವಾಂಸಿ | ಏಷಃ ವಾಯುಃ ಆವಹಪ್ರವಹಾದಿಭೇದಃ | ಕಿಂಚ ಏಷಃ ಪೃಥಿವೀ ರಯಿಃ ದೇವಃ ಸರ್ವಸ್ಯ ಜಗತಃ ಸತ್ ಮೂರ್ತಮ್ ಅಸತ್ ಅಮೂರ್ತಂ ಚ ಅಮೃತಂ ಚ ಯತ್ ದೇವಾನಾಂ ಸ್ಥಿತಿಕಾರಣಮ್ ||

(ಭಾಷ್ಯಾರ್ಥ)

ಹೇಗೆ ಸ್ತೋತ್ರಮಾಡಿದವೆಂದರೆ¹ ; ಈ ಪ್ರಾಣನು ಅಗ್ನಿಯಾಗಿ ಸುಡುತ್ತಾನೆ, ಉರಿಯುತ್ತಾನೆ. ಹಾಗೂ ಇವನು ಸೂರ್ಯನಾಗಿ ಬೆಳಗುತ್ತಿರುತ್ತಾನೆ ಮತ್ತು ಈತನೇ ಪರ್ಜನ್ಯನಾಗಿ ಮಳೆಗರೆಯುತ್ತಾನೆ. ಇದಲ್ಲದೆ ಇಂದ್ರನಾಗಿ ಪ್ರಜೆಗಳನ್ನು ಕಾಪಾಡುತ್ತಾನೆ, ಅಸುರರನ್ನು ಕೊಲ್ಲುತ್ತಾನೆ. ಈತನೇ ಆವಹ-ಪ್ರವಹ-ಮುಂತಾದ² ಭೇದಗಳಿಂದ ಕಾಣುವ ವಾಯುವು ಈತನೇ ; ಈತನೇ ಪೃಥಿವಿಯು, ರಯಿಯು, ಸಮಸ್ತಜಗತ್ತಿಗೂ ದೇವನಾಗಿರುವನು (ಈತನೇ)³. ಇರುವದೂ ಎಂದರೆ ಮೂರ್ತವೂ ಇಲ್ಲದ್ದೂ ಎಂದರೆ ಅಮೂರ್ತವೂ ಮತ್ತು ದೇವತೆಗಳ ಸ್ಥಿತಿಗೆ ಕಾರಣವಾಗಿರುವ ಅಮೃತವೂ (ಈತನೇ).

ಅರಾ ಇವ ರಥನಾಥೌ

ಪ್ರಾಣೇ ಸರ್ವಂ ಪ್ರತಿಷ್ಠಿತಮ್ |

ಋಚೋ ಯಜೂಗ್ಂಷಿ ಸಾಮಾನಿ

ಯಜ್ಞಃ ಕ್ಷತ್ರಂ ಬ್ರಹ್ಮ ಚ

|| ೬ ||

1. ಅ. ವೇ. ೧೧-೨-೪ ರಲ್ಲಿರುವ ಪ್ರಾಣಸ್ತೋತ್ರವನ್ನು ಇದಕ್ಕೆ ಹೋಲಿಸಿರಿ.

2. ಆವಹ, ಪ್ರವಹ, ಉದ್ವಹ, ಸಂವಹ, ವಿವಹ, ಪರಿವಹ, ಪರಾವಹ-ಎಂದು ಗಾಳಿಯು ಬೀಸುವ ದಿಕ್ಕಿಗೆ ಅನುಗುಣವಾಗಿ ವಾಯುವನ್ನು ವಿಭಾಗಿಸುವರು. ನೋ. ಧ. ೩೨೮-೩೬ ರಿಂದ ೫೨ ನೆಯ ಶ್ಲೋಕಗಳನ್ನು ನೋಡಿರಿ. (ಕುಂಭಕೋಣಪ್ರತಿ) ೩೩೬-೩೯ ರಿಂದ ೭೫ ರ ವರೆಗೆ.

3 ಪ್ರಾಣನು. (ಅಥವಾ ಸೂತ್ರಾತ್ಮನು) ಸರ್ವದೇವತಾಮಯನು.

೬. ಹಾರೆಕೋಲುಗಳು ಬಂಡಿಯ (ಚಕ್ರದ) ಗುಂಬದಲ್ಲಿ ಹೇಗೋ ಹಾಗೆ ಎಲ್ಲವೂ ಪ್ರಾಣನಲ್ಲಿಯೇ ಸೇರಿಕೊಂಡಿರುತ್ತದೆ. ಋಕ್ಕುಗಳು, ಯಜುಸ್ಸುಗಳು, ಸಾಮಗಳು, ಯಜ್ಞ, ಕ್ಷತ್ರ ಮತ್ತು ಬ್ರಹ್ಮ (ಎಲ್ಲವೂ ಸೇರಿಕೊಂಡಿವೆ).

(ಭಾಷ್ಯ)

೨೯. ಕಿಂ ಬಹುನಾ? ಅಥಾ ಇವ ರಥನಾಭೌ ಶ್ರದ್ಧಾದಿ ನಾಮಾಂತಂ ಸರ್ವಂ ಸ್ಥಿತಿಕಾಲೇ ಪ್ರಾಣೇ ಏವ ಪ್ರತಿಷ್ಠಿತಮ್ | ತಥಾ ಋಚಃ ಯಜೂಂಷಿ ಸಾಮಾನಿ ಇತಿ ತ್ರಿವಿಧಾ ಮನ್ತ್ರಾಃ ತತ್ಸಾಧ್ಯಶ್ಚ ಯಜ್ಞಃ ಕ್ಷತ್ರಂ ಚ ಸರ್ವಸ್ಯ ಪಾಲಯಿತ್ಯ ಬ್ರಹ್ಮ ಚ ಯಜ್ಞಾದಿ ಕರ್ಮಕರ್ತೃತ್ವೇ ಅಧಿಕೃತಂ ಚ (?) ಏಷ ಏವ¹ ಪ್ರಾಣಃ ಸರ್ವಮ್.

(ಭಾಷ್ಯಾರ್ಥ)

ಹೆಚ್ಚು ಹೇಳಿದ್ದರಿಂದೇನು? ಹಾರೆಕೋಲುಗಳು ಬಂಡಿಯ (ಗಾಲಿಯ) ಗುಂಬದಲ್ಲಿ ಹೇಗೆ (ಸೇರಿಕೊಂಡಿರುತ್ತವೆಯೋ ಹಾಗೆ ಶ್ರದ್ಧೆಯಿಂದ ನಾನುದ ವರೆಗಿನ² ಎಲ್ಲವೂ ಸ್ಥಿತಿಕಾಲದಲ್ಲಿ ಪ್ರಾಣನಲ್ಲಿಯೇ (ಸೇರಿಕೊಂಡು) ನಿಂತಿರುವವು. ಹಾಗೂ ಋಕ್ಕುಗಳು, ಯಜುಸ್ಸುಗಳು, ಸಾಮಗಳು-ಎಂದು ಮೂರು ಬಗೆಯಾಗಿರುವ ಮಂತ್ರಗಳು, ಇವುಗಳಿಂದಾಗುವ ಯಜ್ಞವು, ಎಲ್ಲವನ್ನೂ ಕಾಪಾಡುವ ಕ್ಷತ್ರಜಾತಿ³ ಯಜ್ಞನೇ ಮುಂತಾದ ಕರ್ಮವನ್ನು ಮಾಡುವ ಅಧಿಕಾರವುಳ್ಳ ಬ್ರಾಹ್ಮಣಜಾತಿ-ಇದೆಲ್ಲವೂ⁴ ಈ ಪ್ರಾಣನೇ.

ಪ್ರಜಾಪತಿಶ್ಚ ರಸಿ ಗರ್ಭೇ

ತ್ವಮೇವ ಪ್ರತಿಜಾಯಸೇ |

ತುಭ್ಯಂ ಪ್ರಾಣ ಪ್ರಜಾಸ್ತ್ವಿಮಾ ಬಲಿಂ ಹರನ್ತಿ

ಯಃ ಪ್ರಾಣೈಃ ಪ್ರತಿತಿಷ್ಯಸಿ

|| ೭ ||

೭. ಪ್ರಜಾಪತಿಯಾಗಿ (ನೀನೇ) ಗರ್ಭದಲ್ಲಿ ಸಂಚರಿಸುತ್ತೀಯೆ, ನೀನೇ ಪ್ರತಿಯಾಗಿ ಹುಟ್ಟುತ್ತೀಯೆ. ಪ್ರಾಣನೆ, ಪ್ರಾಣಗಳೊಡನೆ ಇರುವೆ ಯಲ್ಲ, (ಆ) ನಿನಗೇ ಈ ಪ್ರಜೆಗಳು ಕಾಣಿಕೆಯನ್ನು ತಂದೊಪ್ಪಿಸುತ್ತಿರುವರು.

1. "ಚೈವೈಷ" ಎಂದು ಅ|| ಪಾಠ. ಈ ಎರಡು ಪಾಠಗಳಲ್ಲಿಯೂ "ಚ" ಖೇಕೆ? ಎಂಬುದು ವಿಚಾರಣೀಯ.

2. ಮುಂದೆ ೬-೪ ರಲ್ಲಿ ಹೇಳಿರುವ ಕಲೆಗಳು.

3. ಸಾಧನಸಾಧ್ಯರೂಪವಾದ ಜಗತ್ತೆಲ್ಲವೂ ಪ್ರಾಣವನ್ನೇ ಅವಲಂಬಿಸಿಕೊಂಡಿರುತ್ತದೆ; ಎಂದಭಿಪ್ರಾಯ.

(ಭಾಷ್ಯ)

೩೦. ಕಿಂ ಚ ಯಃ ಪ್ರಜಾಪತಿರಪಿ ಸ ತ್ವಮೇವ ಗರ್ಭೇ ಚರಸಿ ಪಿತುರ್ಮಾ ತುಶ್ಚ ಪ್ರತಿರೂಪಃ ಸನ್ ಪ್ರತಿ (?) ಜಾಯಸೇ | ಪ್ರಜಾಪತಿತ್ವಾದೇವ ಪ್ರಾಗೇವ ಸಿದ್ಧಂ ತವ ಮಾತೃಪಿತೃತ್ವಮ್ | ಸರ್ವದೇಹದೇಹ್ಯಾಕೃತಿಚ್ಛಿನ್ನಃ¹ ಏಕಃ ಪ್ರಾಣಃ ಸರ್ವಾ ತ್ಮಾಸಿ ಇತ್ಯರ್ಥಃ | ತುಭ್ಯಂ ತ್ವದರ್ಥಾಯ² ಇಮಾಃ ಮನುಷ್ಯಾದ್ಯಾಃ ಪ್ರಜಾಸ್ತು ಹೇ ಪ್ರಾಣ ಚಕ್ಷುರಾದಿದ್ವಾರೈಃ ಬಲಿಂ ಹರಂತಿ | ಯಸ್ತ್ವಂ ಪ್ರಾಣೈಃ ಚಕ್ಷುರಾದಿಭಿಃ ಸಹ ಪ್ರತಿ ತಿಷ್ಠಸಿ ಸರ್ವಶರೀರೇಷು | ಅತಃ ತುಭ್ಯಂ ಬಲಿಂ ಹರಂತಿ ಇತಿ ಯುಕ್ತಮ್ | ಭೋಕ್ತಾಸಿ³ ಯತಸ್ತ್ವಂ ತವೈವಾನ್ಯತ್ ಸರ್ವಂ ಭೋಜ್ಯಮ್ ||

(ಭಾಷ್ಯಾರ್ಥ)

ಮತ್ತು ಪ್ರಜಾಪ್ರತಿಯಿದಾನಲ್ಲ, ಅವನೂ ನೀನೇ(ಆಗ)ಗರ್ಭದಲ್ಲಿ ಸಂಚರಿಸುವೆ⁴. ತಂದೆಗೂ ತಾಯಿಗೂ ಪ್ರತಿರೂಪನಾಗಿ⁵ ಹುಟ್ಟುತ್ತೀಯೆ. ಪ್ರಜಾಪತಿಯಾಗಿರುವದ ರಿಂದಲೇ ನೀನು ತಾಯಿಯೂ ತಂದೆಯೂ (ಆಗಿರುವೆ)ಯೆಂಬುದು ಮೊದಲೇ ಸಿದ್ಧವಾಗಿರುತ್ತದೆ.⁶ ಎಲ್ಲಾ ದೇಹಗಳ ಮತ್ತು ದೇಹಿಗಳ ಆಕೃತಿಯಿಂದ ಮರೆಯಾಗಿ ಪ್ರಾಣನಾದ ನೀನೊಬ್ಬನೇ ಸರ್ವರೂಪನಾಗಿರುವೆ ಎಂದರ್ಥ. ಎಲೈ ಪ್ರಾಣನೆ, ನಿನಗೆ ನಿನಗೋಸ್ಕರ ಮನುಷ್ಯರೇ ಮುಂತಾದ ಈ ಪ್ರಜೆಗಳು ಚಕ್ಷುರಾದಿಗಳ ಮೂಲಕ ಕಾಣಿಕೆಯನ್ನು ತಂದೊಪ್ಪಿಸುತ್ತಿರುವರು⁷. ಆ ನೀನು ಚಕ್ಷುರಾದಿಪ್ರಾಣಗಳೊಡನೆ ಎಲ್ಲಾ ಶರೀರಗಳಲ್ಲಿಯೂ ಇದ್ದುಕೊಂಡಿರುವೆ; ಆದ್ದರಿಂದ ನಿನಗೆ ಕಾಣಿಕೆಯನ್ನು ತಂದೊಪ್ಪಿಸುವರೆಂಬುದು ಯುಕ್ತವೇ ಆಗಿದೆ. ನೀನು ಭೋಕ್ತನೇ ಆಗಿರುತ್ತೀಯೆ, ನಿನಗೆ ಮಿಕ್ಕದ್ದೆಲ್ಲವೂ ಭೋಜ್ಯವಾಗಿರುತ್ತದೆ⁸.

1. “ ಛಿನ್ನಃ ” ಎಂದು ಅ|| ಪಾಠ.
2. “ ತ್ವದರ್ಥಂ ಯಾ ಇಮಾಃ ” ಎಂದು ಅ|| ಪಾಠ.
3. “ ಭೋಕ್ತಾ ಹಿ ” ಎಂದು ಅ|| ಪಾಠ.
4. ಹಿಂದಿನ ಪ್ರಶ್ನೆಯಲ್ಲಿ ಹೇಳಿರುವಂತೆ ರೇತೋರೂಪದಿಂದ ಗರ್ಭದಲ್ಲಿರುವ ಪ್ರಜಾಪತಿಯೂ ಪ್ರಾಣನೇ.
5. ತಾಯಿತಂದೆಗಳ ರೂಪದಿಂದ ಹುಟ್ಟುವ ಮಕ್ಕಳೂ ಪ್ರಜಾಪತಿಯೇ. ಪ್ರಜಾ ಪತಿಯೇ ಎಲ್ಲವೂ ಆಗಿರುವದರಿಂದ ತಾಯಿತಂದೆಗಳೂ ಮಕ್ಕಳೂ ಅತನೇ. ಸರ್ವವೂ ಪ್ರಾಣನೇ ಎಂಬುದನ್ನು ತಿಳಿಸುವದಕ್ಕೆ ಹೀಗೆ ಹೇಳಿರುತ್ತದೆ.
6. ಪ್ರಜಾಪತಿಯು ಎಲ್ಲಾ ಪ್ರಜೆಗಳಿಗೂ ತಂದೆ, ಅದ್ದರಿಂದ ಅವನು ತಂದೆತಾಯಿಗಳ ರೂಪದಿಂದಲೇ ತಂದೆತಾಯಿಗಳನ್ನಿಸಿಕೊಳ್ಳಬೇಕಾದದ್ದೇನೂ ಇಲ್ಲ.
7. ಇಂದ್ರಿಯಗಳ ಮೂಲಕ ಪ್ರಾಣನಿಗೆ ವಿಷಯಗಳು ಅರ್ಪಿತವಾಗುತ್ತಿರುವವು.
8. ಪ್ರಾಣನೇ ಇಂದ್ರಿಯಗಳ ಮೂಲಕ ವಿಷಯಗಳನ್ನು ಅನುಭವಿಸುವವನು.

ದೇವಾನಾಮುಸಿ ವಹ್ನಿ ತಮಃ

ಪಿತ್ವಣಾಂ ಪ್ರಥಮಾ ಸ್ವಧಾ ।

ಯುಷೀಣಾಂ ಚರಿತಂ ಸತ್ಯ

ಮರ್ಥರ್ವಾಜ್ಞಿ ರಸಾಮುಸಿ

॥ ೮ ॥

೮. ದೇವತೆಗಳಿಗೆ ಉತ್ತಮ ವಹ್ನಿಯಾಗಿರುವೆ ; ಪಿತೃಗಳಿಗೆ ಮೊದಲನೆಯ ಸ್ವಧಾಕಾರನಾಗಿರುವೆ, ಅರ್ಥವರ್ಗಿರಸರಾಗಿರುವ ಯುಷಿಗಳಿಗೆ ಸತ್ಯವಾದ ನಡತೆಯಾಗಿರುವೆ.

(ಭಾಷ್ಯ)

೩೧. ಕಿಂಚ ದೇವಾನಾಮ್ ಇಂದ್ರಾದೀನಾಮ್ ಅಸಿ ಭವಸಿ ತ್ವಂ ವಹ್ನಿ ತಮಃ ಹವಿಷಾಂ ಪ್ರಾಪಯಿತ್ವತಮಃ ಪಿತ್ವಣಾಂ ನಾನ್ದೀಮುಖೇ ಶ್ರಾದ್ಧೇ ಯಾ ಪಿತೃಭ್ಯೋ ದೀಯತೇ ಸ್ವಧಾ ಅನ್ನಂ ಸಾ ದೇವಸ್ವದಾನಮಪೇಕ್ಷ್ಯ¹ ಪ್ರಥಮಾ ಭವತಿ | ತಸ್ಯಾ ಅಪಿ ಪಿತೃಭ್ಯಃ ಪ್ರಾಪಯಿತಾ ತ್ವಮೇವ ಇತ್ಯರ್ಥಃ | ಕಿಂಚ ಯುಷೀಣಾಂ ಚಕ್ಷುರಾದೀನಾಂ ಪ್ರಾಣಾನಾಮ್ ಅಜ್ಞಿ ರಸಾಮ್² ಅಜ್ಞಿ ರಸ ಭೂತಾನಾಮ್ ಅರ್ಥವರ್ಣಾಂ ತೇಷಾಮೇವ “ಪ್ರಾಣೋ ವಾಃಧರ್ವಾ” (?) ಇತಿ ಶ್ರುತೇಃ ಚರಿತಂ ಚೇಷ್ಟಿತಂ ಸತ್ಯಮ್ ಅವಿತಥಂ ದೇಹಧಾರಣಾದ್ಯುಪಕಾರಲಕ್ಷಣಂ ತ್ವಮೇವಾಸಿ ||

(ಭಾಷ್ಯಾರ್ಥ)

ಇದಲ್ಲದೆ ಇಂದ್ರನೇ ಮೊದಲಾದ ದೇವತೆಗಳಿಗೆ ನೀನು ಉತ್ತಮ ವಹ್ನಿ ಎಂದರೆ ಹವಿಸ್ಸನ್ನು (ತೆಗೆದುಕೊಂಡು ಹೋಗಿ)ಕೊಡುವವರಲ್ಲಿ ಉತ್ತಮನು. ಪಿತೃಗಳಿಗೆ ನಾಂದೀಮುಖಶ್ರಾದ್ಧದಲ್ಲಿ ಸ್ವಧೆ ಎಂಬ ಅನ್ನವು ಕೊಡಲ್ಪಡುತ್ತದೆಯಷ್ಟೆ. ಅದು ದೇವತೆಗಳಿಗೆ ಕೊಡುವ (ಹೋವುಕ್ಕೆ) ಹೋಲಿಸಿದರೆ ಮೊದಲನೆಯದಾಗುವದು. ಅದನ್ನೂ ಪಿತೃಗಳಿಗೆ (ತೆಗೆದುಕೊಂಡುಹೋಗಿ) ಕೊಡುವವನೂ ನೀನೇ ಎಂದರ್ಥ. ಮತ್ತು: ಅಂಗಿರಸರಾಗಿರುವ³ ಅರ್ಥವರ್ಯುಷಿಗಳಿಗೆ⁴ ಎಂದರೆ ಚಕ್ಷುರಾದಿಪ್ರಾಣಗಳಿಗೆ

1. “ ಪ್ರಧಾನಮಪೇಕ್ಷ್ಯ ” ಎಂಬ ಅ|| ಪಾಠಕ್ಕಿಂತ ಈ ವಾ|| ಪಾಠವೇ ಉತ್ತಮ ವಾದದ್ದು.

2. “ ಅರ್ಥವರ್ವಾಜ್ಞಿ ರಸಾಮ್ ” ಎಂದು ವಾ|| ಪಾಠ.

3. ಪ್ರಾಣನು ಅಂಗಗಳ ರಸನಾದ್ದರಿಂದ ಅಂಗಿರಸನು ಬೃ. ೧-೩-೧೯ ; ಇದನ್ನು ಇಂದ್ರಿಯಗಳಿಗೂ ಇಲ್ಲಿ ಅನ್ವಯಿಸಿದೆ.

4. ತಮ್ಮತಮ್ಮ ವಿಷಯಗಳನ್ನು ತಿಳಿಯುವದರಿಂದ ಇಂದ್ರಿಯಗಳು ಯುಷಿಗಳು.

“ ಪ್ರಾಣನೇ ಅರ್ಥವನು ” (?) ಎಂಬ ಶ್ರುತಿ ಇದಕ್ಕೆ ಪ್ರಮಾಣವು. ಸತ್ಯವಾಗಿರುವ ದೇಹಧಾರಣೆಯನ್ನು ಮಾಡುವದೇ ಮುಂತಾದ ರೂಪದ ನಡತೆಯು ಎಂದರೆ ವ್ಯಾಪಾರವೂ¹ ನೀನೇ ಆಗಿರುವೆ.

ಇಂದ್ರಸ್ತ್ವಂ ಪ್ರಾಣ ತೇಜಸಾ

ರುದ್ರೋಸಿ ಪರಿರಕ್ಷಿತಾ ।

ತ್ವಮನ್ತರಿಕ್ಷೇ ಚರಸಿ

ಸೂರ್ಯಸ್ತ್ವಂ ಜ್ಯೋತಿಷಾಂ ಪತಿಃ

॥ ೯ ॥

೯. ಪ್ರಾಣನೆ, ನೀನು ಇಂದ್ರನು, ತೇಜಸ್ಸಿನಿಂದ ರುದ್ರನಾಗಿರುವೆ. (ನೀನೇ) ಕಾಪಾಡುವವನು. ನೀನು ಸೂರ್ಯನಾಗಿ ಅಂತರಿಕ್ಷದಲ್ಲಿ ಸಂಚರಿಸುತ್ತಿರುವೆ. ಜ್ಯೋತಿಗಳಿಗೆಲ್ಲ ಒಡೆಯನು ನೀನೇ.

(ಭಾಷ್ಯ)

೨೨. ಕಿಂಚ ಇಂದ್ರಃ ಪರಮೇಶ್ವರಃ ತ್ವಂ ಹೇ ಪ್ರಾಣ ತೇಜಸಾ ವೀರ್ಯೇಣ ರುದ್ರೋಽಸಿ ಸಂಹರನ್ ಜಗತ್ | ಸ್ಥಿತೌ ಚ ಪರಿ ಸಮನ್ತಾತ್ ರಕ್ಷಿತಾ ಪಾಲಯಿತಾ ಪರಿರಕ್ಷಿತಾ ತ್ವಮೇವ ಜಗತಃ ಸೌಮ್ಯೇನ ರೂಪೇಣ ತ್ವಮ್ ಅನ್ತರಿಕ್ಷೇ ಅಜಸ್ರಂ ಚರಸಿ ಉದಯಾಸ್ತಮಯಾಭ್ಯಾಮ್ ಸೂರ್ಯಃ ತ್ವಮೇವ ಚ ಸರ್ವೇಷಾಂ ಜ್ಯೋತಿಷಾಂ ಪತಿಃ ||

(ಭಾಷ್ಯಾರ್ಥ)

ಮತ್ತು ಎಲೈ ಪ್ರಾಣನೆ, ನೀನು ಇಂದ್ರನು ಎಂದರೆ ಪರಮೇಶ್ವರನು². ತೇಜಸ್ಸಿನಿಂದ ಎಂದರೆ ಪರಾಕ್ರಮದಿಂದ ಜಗತ್ತನ್ನು ಸಂಹರಿಸುವ ರುದ್ರನಾಗಿರುವೆ ಮತ್ತು ಸ್ಥಿತಿಕಾಲದಲ್ಲಿ ಸೌಮ್ಯರೂಪದಿಂದ³ ಜಗತ್ತಿನ ಪರಿರಕ್ಷಕನಾಗಿರುವವನು-ಪರಿ ಎಲ್ಲಾ ಬಗೆಯಿಂದಲೂ ರಕ್ಷಿಸುವವನು, ಕಾಪಾಡುವವನು ನೀನೇ. ನೀನು ಅಂತರಿಕ್ಷದಲ್ಲಿ ಸೂರ್ಯನಾಗಿ ಒಂದೇ ಸಮನೆ ಉದಯಾಸ್ತಮಯಗಳನ್ನು ಹೊಂದುತ್ತಾ ನಿತ್ಯವೂ ಸಂಚರಿಸುತ್ತಿರುವೆ. ಮತ್ತು ಜ್ಯೋತಿಗಳಿಗೆಲ್ಲ ಒಡೆಯನಾಗಿರುವವನೂ ನೀನೇ.⁴

1. ಇಂದ್ರಿಯಗಳ ವ್ಯಾಪಾರವೆಲ್ಲ ಪ್ರಾಣನ ಅಧೀನ.

2. ಇದಿ ಪರಮೇಶ್ವರಯೇ ಎಂಬ ಧಾತುವಿನ ಅರ್ಥವಿದು, ಸೃಷ್ಟಿಕರ್ತನು ಎಂದರ್ಥ.

3. ಸತ್ತ್ವಪ್ರಧಾನನಾದ ವಿಷ್ಣುರೂಪದಿಂದ.

4. ಜ್ಯೋತಿಗಳಿಗೆಲ್ಲ ಒಡೆಯನಾದ ಸೂರ್ಯನು ಎಂದಾಗಲಿ ಚಂದ್ರನು ಎಂದಾಗಲಿ ಅರ್ಥಮಾಡಬಹುದು.

ಯದಾ ತ್ವಮುಭಿವರ್ಷ

ಸ್ಯಥೇನಾಃ ಪ್ರಾಣತೇ ಪ್ರಜಾಃ |

ಆನಂದರೂಪಾಸ್ತಿತ್ಯನ್ತಿ

ಕಾಮಾಯಾನ್ಸಂ ಭವಿಸ್ಯತೀತಿ

|| ೧೦ ||

೧೦. ಯಾವಾಗ ನೀನು ಮಳೆಗರೆಯುವೆಯೋ ಆಗ ಈ ಪ್ರಜೆಗಳು ಬದುಕಿರುವರು. ಬೇಕಾದಷ್ಟು ಅನ್ನವಾಗುವದೆಂದು ಆನಂದರೂಪರಾಗಿ ಇರುತ್ತಾರೆ.

(ಭಾಷ್ಯ)

೩೩. ಯದಾ ಪರ್ಜನೈಃ ಭೂತ್ವಾ ಅಭಿವರ್ಷಸಿ ತ್ವಮ್ ಅಥ ತದಾ ಅನ್ನಂ ಪ್ರಾಪ್ಯ ಇನಾಃ ಪ್ರಜಾಃ ಪ್ರಾಣತೇ ಪ್ರಾಣಜೇಷ್ಠಾಂ ಕುರ್ವನ್ತಿ ಇತ್ಯರ್ಥಃ | ಅಥವಾ ಪ್ರಾಣ! ತೇ ತವ ಇನಾಃ ಪ್ರಜಾಃ ಸ್ವಾತ್ಮಭೂತಾಃ ತ್ವದನ್ನಸಂವರ್ಧಿತಾಃ ತ್ವದಭಿವರ್ಷಣದರ್ಶನಮಾತ್ರೇಣ ಚ ಆನಂದರೂಪಾಃ ಸುಖಂ ಪ್ರಾಪ್ತ್ವಾ ಇವ ಸತ್ಯಃ ತಿಷ್ಠನ್ತಿ | ಕಾಮಾಯ ಇಚ್ಛಾತಃ ಅನ್ನಂ ಭವಿಸ್ಯತಿ ಇತಿ ಏವಮುಭಿಪ್ರಾಯಾಃ² ||

(ಭಾಷ್ಯಾರ್ಥ)

ಯಾವಾಗ ಪರ್ಜನೆಯಾಗಿ ನೀನು ಮಳೆಯನ್ನು ಸುರಿಯುವೆಯೋ ಆಗ ಆಗ್ಗೆ ಅನ್ನವನ್ನು ಹೊಂದಿದ ಈ ಪ್ರಜೆಗಳು “ಪ್ರಾಣತೇ” ಬದುಕಿರುವ ವ್ಯಾಪಾರವನ್ನು ಮಾಡುತ್ತಾರೆ¹ ಎಂದರ್ಥ. ಅಥವಾ (ಎಲೈ) ಪ್ರಾಣನೆ, ‘ತೇ’ ನಿನ್ನ⁴ ಸ್ವರೂಪರೇ ಆಗಿರುವ⁵ ಈ ಪ್ರಜೆಗಳು, ನಿನ್ನ ಅನ್ನದಿಂದ ಬೆಳೆದಿರುವ⁶ (ಈ ಪ್ರಜೆಗಳು) ನೀನು

1. “ಹೇ ಪ್ರಾಣ” ಎಂದು ವಾ|| ಪಾಠ.

2. ಅಚ್ಚಿನ ಪುಸ್ತಕಗಳಲ್ಲೆಲ್ಲ “ಇತ್ಯೇವಮುಭಿಪ್ರಾಯಾಃ” ಎಂದೇ ಇದೆ. ಆದರೂ “ಇತಿ ಏವಮುಭಿಪ್ರಾಯಾಃ” ಎಂದು ಪ್ರಾಣಗಳಿಗೆ ವಿಶೇಷಣವಾಗಿ ತೆಗೆದುಕೊಳ್ಳುವದರಲ್ಲಿ ಸ್ವಾರಸ್ಯವು ಹೆಚ್ಚು. ಆಗ “ಏವಮುಭಿಪ್ರಾಯಾಃ” ಎಂಬುದು ಇತಿ ಎಂಬುದರ ವಿವರಣೆಯಾಗುತ್ತದೆ.

3. ಬದುಕಿರುತ್ತಾರೆ. ಮಳೆಯೇ ಪ್ರಜೆಗಳ ಜೀವನ ಎಂದರ್ಥ.

4. “ಪ್ರಾಣತೇ” ಎಂದು ಒಂದೇ ಕ್ರಿಯಾಪದವಾಗಿ ತೆಗೆದುಕೊಂಡು ಮೊದಲನೆಯ ಅರ್ಥವನ್ನು ಕೊಟ್ಟಿತ್ತು ; ಪ್ರಾಣ ತೇ ಎಂದು ಎರಡು ಪದಗಳಾಗಿ ಬಿಡಿಸಿ ಈ ಅರ್ಥವನ್ನು ಹೇಳಿದೆ.

5. ನಿನ್ನ ಪ್ರಜೆಗಳು ಎಂದರೆ ನಿನ್ನಿಂದ ಉಂಟಾಗಿರುವ, ನಿನ್ನ ಸ್ವರೂಪಲಾದ ಎಂದರ್ಥ.

6. “ನಿನ್ನ ಪ್ರಜೆಗಳು” ಎಂಬುದಕ್ಕೆ ಇದೂ ಅರ್ಥ. ನಿನ್ನಿಂದ ಬಂದು ನಿನ್ನಿಂದಲೇ ಬೆಳೆದಿರುವವರಾದ್ದರಿಂದ ನೀನೇ ಪೋಷಕನೆಂದು ಹೇಗೋ ಅರಿತಿರುತ್ತಾರೆ ಎಂದು ಭಾಸ.

ಮಳೆಗರೆಯುವದನ್ನು ಕಂಡ ಮಾತ್ರದಿಂದಲೇ ಅನಂದರೂಪರಾಗಿ ಸುಖವನ್ನು ಹೊಂದಿದವರಂತೆ¹ ಆದವರಾಗಿ ಇರುತ್ತಾರೆ. ಬೇಕಾದಷ್ಟು ತಾವು ಬಯಸಿದಷ್ಟು ಅನ್ನವು ಆಗುವದು ಎಂದು ಹೀಗೆಂಬ ಅಭಿಪ್ರಾಯವುಳ್ಳವರಾಗಿ (ಅನಂದರೂಪ ರಾಗಿರುತ್ತಾರೆ)².

ವ್ರಾತ್ಯಸ್ತ್ವಂ ಪ್ರಶ್ನೈಕರ್ಷಿ
 ರತ್ತಾ ವಿಶ್ವಸ್ಯ ಸತ್ಪತಿಃ |
 ವಯನಾದ್ಯಸ್ಯ ದಾತಾರಃ
 ಪಿತಾ ತ್ವಂ ಮಾತರಿಶ್ವನಃ

|| ೧೧ ||

೧೧. ಪ್ರಾಣನೆ, ನೀನು ವ್ರಾತ್ಯನು, ಏಕರ್ಷಿಯಾದ ಅತ್ರ, ವಿಶ್ವಕ್ಕೆ ಸತ್ಪತಿಯು, ನಾವು ಆಹಾರವನ್ನು ಕೊಡುವವರು. ಮಾತರಿಶ್ವನೆ, ನೀನು ನಮ್ಮ ತಂದೆ.

(ಭಾಷ್ಯ)

೩೪. ಕಿಂಚ ಪ್ರಥಮಜತ್ವಾತ್ ಅನ್ಯಸ್ಯ ಸಂಸ್ಕರ್ತುರಭಾವಾತ್ ಅಸಂಸ್ಕೃತೋ ವ್ರಾತ್ಯಃ ತ್ವಮ್ | ಸ್ವಭಾವತ ಏವ ಶುದ್ಧಃ ಇತ್ಯಭಿಪ್ರಾಯಃ | ಹೇ ಪ್ರಾಣ, ಏಕರ್ಷಿ ಸ್ವಮ್ ಆಥರ್ವಣಾನಾಂ ಪ್ರಸಿದ್ಧಃ ಏಕರ್ಷಿನಾಮಾ ಅಗ್ನಿಃ ಸನ್ ಆತ್ತಾ ಸರ್ವ ಹವಿಷಾಮ್ | ತ್ವಮೇವ ವಿಶ್ವಸ್ಯ ಸತಃ ವಿದ್ಯಮಾನಸ್ಯ ಪತಿಃ ಸತ್ಪತಿಃ | ಸಾಧುವಾಃ ಪತಿಃ ಸತ್ಪತಿಃ | ವಯಂ ಪುನಃ ಆದ್ಯಸ್ಯ ತವ ಅದನೀಯಸ್ಯ ಹವಿಷಃ ದಾತಾರಃ | ತ್ವಂ ಪಿತಾ ಮಾತರಿಶ್ವ ಹೇ ಮಾತರಿಶ್ವನ್ ನಃ ಆಸ್ಮಾಕಮ್ | ಆಥವಾ ಮಾತರಿಶ್ವನಃ ನಾಯೋಃ ಪಿತಾ³ ತ್ವಮ್ | ಅತಶ್ಚ ಸರ್ವಸ್ಯೈವ ಜಗತಃ ಪಿತೃತ್ವಂ ಸಿದ್ಧಮ್ ||

(ಭಾಷ್ಯಾರ್ಥ)

ಮತ್ತು ನೀನೇ ನೊದಲು ಹುಟ್ಟಿದವನಾಗಿರುವದರಿಂದ ನಿನಗೆ ಸಂಸ್ಕಾರ ವನ್ನುಂಟುಮಾಡುವವರು ಬೇರೆ ಯಾರೂ ಇಲ್ಲದ್ದರಿಂದ ನೀನು ಸಂಸ್ಕಾರವಾಗಿಲ್ಲದ ವ್ರಾತ್ಯನು,⁴ ಸ್ವಭಾವದಿಂದಲೇ ಶುದ್ಧನಾದವನು ಎಂದು ಅಭಿಪ್ರಾಯ. ಎಲೈ

1. ಮುಂದೆ ಬರುವ ಸುಖವನ್ನು ಈಗಲೇ ಹೊಂದಿದವರಂತೆ, ನಿರೀಕ್ಷಣೆಯಿಂದಲೇ.

2. “ ಇತ್ಯೇವಮುಭಿಪ್ರಾಯಃ ” ಎಂದೇ ಪಾಠವೆಂದು ಇಟ್ಟುಕೊಂಡರೆ ಹೀಗೆ ಕನ್ನಡಿಪಬೇಕು. “ ಅಭಿಪ್ರಾಯಃ ” ಎಂಬ ಪಾಠಕ್ಕೆ “ ಹೀಗೆಂದು (ಅವರ) ಅಭಿಪ್ರಾಯವು ” ಎಂದು ಅರ್ಥಹಾಸನಾಡಿಕೊಂಡು ಕನ್ನಡಿಪಬೇಕಾಗುವದು.

3. ಈ ಮಾತು ವಾ|| ಪಾಠದಲ್ಲಿ ಮಾತ್ರ ಇದೆ.

4. ಸಂಸ್ಕಾರವನ್ನು ಬಯಸದವನು. ಈ ಅರ್ಥದಲ್ಲಿ ವ್ರಾತ್ಯಶಬ್ದವನ್ನು ವೇದದಲ್ಲಿ ಉಪಯೋಗಿಸಿರುವದಕ್ಕೆ ಅ. ವೇ. ೧೫ ನೆಯ ಕಾಂಡವನ್ನು ನೋಡಿ.

ಪ್ರಾಣನೆ, ನೀನು ಏಕರ್ಷಿಯು; ಅರ್ಥವರ್ಣರಲ್ಲಿ ಪ್ರಸಿದ್ಧನಾಗಿರುವ ಏಕರ್ಷಿ ಎಂಬ ಹೆಸರಿನ ಅಗ್ನಿಯಾಗಿ¹ ಎಲ್ಲಾ ಹವಿಸ್ಸುಗಳನ್ನೂ (ಭಕ್ಷಿಸುವ) ಅತ್ಯವು, ನೀನು. ನೀನೇ ಇರುವ ಎಲ್ಲಾ (ಜಗತ್ತಿಗೂ) ಪತಿಯು, (ಆದ್ದರಿಂದ) ಸತ್ವತಿಯು; ಅಥವಾ ಒಳ್ಳೆಯ (ಯೋಗ್ಯನಾದ) ಪತಿಯು, (ಆದ್ದರಿಂದ) ಸತ್ವತಿಯು.² ನಾನಾದರೋ ಅಧ್ಯವನ್ನು ಎಂದರೆ ನಿನಗೆ ಅಹಾರವಾಗಿರುವ ಹವಿಸ್ಸನ್ನು ಕೊಡುವವರು. ಎಲೈ ಮಾತರಿಶ್ವನೆ, ನೀನು 'ನಃ' ನಮ್ಮಗಳಿಗೆ ತಂದೆ; ಅಥವಾ 'ಮಾತರಿಶ್ವನಃ' ಎಂದರೆ ಮಾತರಿಶ್ವನಿಗೆ ವಾಯುವಿಗೆ³ ನೀನು ತಂದೆ. ಆದ್ದರಿಂದಲೂ⁴ ಎಲ್ಲಾ ಜಗತ್ತಿಗೂ (ನೀನು) ತಂದೆಯೆಂದು ಸಿದ್ಧವಾಯಿತು.

ಯಾ ತೇ ತನೂರ್ವಾಚಿ ಪ್ರತಿಷ್ಠಿತಾ

ಯಾ ಶ್ರೋತ್ರೇ ಯಾ ಚ ಚಕ್ಷುಷಿ |

ಯಾ ಚ ಮನಸಿ ಸಂತತಾ

ಶಿವಾಂ ತಾಂ ಕುರು ನೋತ್ಕ್ರಮಿಃ

|| ೧೨ ||

೧೨. ನಿನ್ನ ಯಾವ ಶರೀರವು ವಾಕ್ಯಿನಲ್ಲಿ ಇದ್ದುಕೊಂಡಿರುವದೋ, ಯಾವದು ಶ್ರೋತ್ರದಲ್ಲಿ (ಇದ್ದುಕೊಂಡಿರುವದೋ), ಯಾವದು ಚಕ್ಷುಷಿನಲ್ಲಿ (ಇದ್ದುಕೊಂಡಿರುವದೋ), ಯಾವದು ಮನಸ್ಸಿನಲ್ಲಿ ಸಂತತವಾಗಿ(ರುವದೋ), ಅದನ್ನು ಮಂಗಲಕರವಾಗಿ ಮಾಡು, ಮೇಲಕ್ಕೆ (ಎದ್ದು) ಹೋಗಬೇಡ.

(ಭಾಷ್ಯ)

೩೫. (ಕೆಂ ಖಹುನಾ?)ಯಾ ತೇ ತ್ವದೀಯಾ ತನೂಃ ವಾಚಿ ಪ್ರತಿಷ್ಠಿತಾ ವಕ್ತ್ಯತ್ತೇನ ವದನಚೇಷ್ಟಾಂ ಕುರ್ವತೀ ಯಾ ಶ್ರೋತ್ರೇ ಯಾ ಚ ಚಕ್ಷುಷಿ ಯಾ ಚ ಮನಸಿ ಸಂಕಲ್ಪಾದಿವ್ಯಾಪಾರೇಣ ಸಂತತಾ ಸಮನುಗತಾ ತನೂಃ ತಾಂ ಶಿವಾಂ ಶಾನ್ತಾಂ ಕುರು ನೋತ್ಕ್ರಮಿಃ ಉತ್ಕ್ರಮಣೇನ ಅಶಿವಾಂ ಮಾಕಾರ್ಷಿಃ ಇತ್ಯರ್ಥಃ ||

1. ಮುಂ. ಭಾ. ೩-೨-೧೦ (ಭಾ. ಭಾ. ೧೨೫).

2. " ಸತ್ವತಿ " ಎಂಬ ಮಾತಿನಲ್ಲಿ ಸತ್ ಎಂಬುದಕ್ಕೆ ಇರುವ ಎಂದರ್ಥವನ್ನು ಕೊಟ್ಟು ನೊಂದಲನೆಯ ವ್ಯಾಖ್ಯಾನವನ್ನು ಮಾಡಿದೆ; ಒಳ್ಳೆಯ ಎಂಬರ್ಥವನ್ನು ಕೊಟ್ಟು ಎರಡನೆಯ ಅರ್ಥವನ್ನು ಮಾಡಿದೆ.

3. " ಮಾತರಿಶ್ವ ನಃ " ಎಂದು ಎರಡು ಪದವಾಗಿಟ್ಟುಕೊಂಡು ಒಂದನೆಯ ವ್ಯಾಖ್ಯಾನವನ್ನು ಮಾಡಿದೆ. ಮಾತರಿಶ್ವನಃ ಎಂದು ಪಷ್ಕೀವಿಭಕ್ತೃಂತವಾದ ಒಂದೇ ಪದವಾಗಿಟ್ಟುಕೊಂಡು ಎರಡನೆಯ ವ್ಯಾಖ್ಯಾನ.

4. ತಂದೆತಾಯಿಗಳ ಆಕಾರದಿಂದ ಹುಟ್ಟುವದರಿಂದ ಮಾತ್ರವಲ್ಲ.

(ಭಾಷ್ಯಾರ್ಥ)

(ಹೆಚ್ಚೇಕೆ?)¹ ಯಾವ ನಿನ್ನ ನಿನ್ನ ದಾದ ತನುವು² ವಾಕ್ಯನಲ್ಲಿ ಮಾತನಾಡುವ ಕೆಲಸವನ್ನು ಮಾಡುತ್ತಾ ವಕ್ತೃವಾಗಿ ಇದ್ದುಕೊಂಡಿರುವದೋ (ಇದರಂತೆ) ಯಾವದು ಶ್ರೋತ್ರದಲ್ಲಿ (ಇದ್ದುಕೊಂಡಿರುವದೋ)³ ಮತ್ತು ಯಾವದು ಚಕ್ಷುಸ್ಸಿನಲ್ಲಿ (ಇದ್ದುಕೊಂಡಿರುವದೋ) ಮತ್ತು ಯಾವ ತನುವು ಮನಸ್ಸಿನಲ್ಲಿ ಸಂಕಲ್ಪವೇ ಮುಂತಾದ ವ್ಯಾಪಾರದಿಂದ (ಕೂಡಿ) ಸಂತತವಾಗಿರುವದೋ ಬೆಂಬಿಡದೆ ಹೊಂದಿ ಕೊಂಡೇ ಇರುವದೋ⁴, ಆ (ತನುವನ್ನು) ಮಂಗಲಕರವಾಗಿ ಶಾಂತವಾಗಿ ಮಾಡು; ಮೇಲಕ್ಕೆದ್ದು ಹೋಗಬೇಡ (ಅವುಗಳನ್ನು) ಬಿಟ್ಟು ಹೋಗಿ ಅಮಂಗಲವಾಗಿ ಮಾಡ ಬೇಡ⁵ ಎಂದರ್ಥ.

ಪ್ರಾಣಸ್ಯೇದಂ ವಶೇ ಸರ್ವಂ

ತ್ರಿದಿವೇ ಯತ್ಪ್ರತಿಷ್ಠಿತಮ್ |

ಮಾತೇವ ಪುತ್ರಾನ್ ರಕ್ಷಸ್ವ

ಶ್ರೀಶ್ಚ ಪ್ರಜ್ಞಾಂ ಚ ವಿಧೇಹಿ ನ ಇತಿ

|| ೧೩ ||

೧೩. ಇದೆಲ್ಲವೂ ಪ್ರಾಣನ ವಶದಲ್ಲಿಯೇ ಇರುವದು. ತ್ರಿದಿವದಲ್ಲಿ ಯಾವದು ಇರುವದೋ ಅದೂ (ಪ್ರಾಣನ ವಶದಲ್ಲಿಯೇ ಇರುವದು). ತಾಯಿ ಮಕ್ಕಳನ್ನು ಹೇಗೋ ಹಾಗೆ ರಕ್ಷಿಸು. ಶ್ರೀಗಳನ್ನೂ ಪ್ರಜ್ಞೆಯನ್ನೂ ನಮಗೆ ಕೊಡು.

(ಭಾಷ್ಯ)

೩೩. ಕಿಂ ಬಹುನಾ? ಅಸ್ಮಿನ್ ಲೋಕೇ ಪ್ರಾಣಸ್ಯೈವ ವಶೇ ಸರ್ವಮಿದಂ ಯತ್ಕಿಂಚಿದುಪಭೋಗಜಾತಮ್ | ತ್ರಿದಿವೇ ತೃತೀಯಸ್ಯಾಂ ದಿವಿ ಚ ಯತ್ ಪ್ರತಿಷ್ಠಿತಂ ದೇವಾದ್ಯುಪಭೋಗಲಕ್ಷಣಂ ತಸ್ಯಾಪಿ ಪ್ರಾಣ ಏವ ಈಶಿತಾ ರಕ್ಷಿತಾ | ಅತಃ ಮಾತೇವ

1. "ಕಿಂ ಬಹುನಾ?" ಎಂಬ ಮಾತು ಬರಹಗಾರರ ಕೈತಪ್ಪಿನಿಂದ ಬಿದ್ದಿದೆ ಎಂದು ತೋರುವದು.

2. ರೂಪವು.

3. ಶ್ರೋತ್ರದಲ್ಲಿ ಶ್ರೋತ್ರರೂಪದಿಂದ ಚಕ್ಷುಸ್ಸಿನಲ್ಲಿ ದೃಷ್ಟ್ಯರೂಪದಿಂದ ಎಂದರ್ಥ.

4. ಸಂಕಲ್ಪ, ವಿಕಲ್ಪ, ಸಂಶಯ, ನಿಶ್ಚಯ-ಮುಂತಾದವುಗಳನ್ನು ಮಾಡುವದಕ್ಕೆ ತಕ್ಕ ರೂಪವನ್ನು ಧರಿಸಿಕೊಂಡು ಅವಿವಿಧವಾಗಿ ಕೆಲಸಮಾಡುತ್ತಿರುವದೋ.

5. ಛಾ. ೫-೧-೨ ರ ಸೂಚನೆ. ಮಿಕ್ಕ ಯಾವ ಇಂದ್ರಿಯಗಳು ಇಲ್ಲವಾದರೂ ಶರೀರವು ಅಮಂಗಲವಾಗಿ ತೋರುವದಿಲ್ಲ; ಪ್ರಾಣವು ಹೋದನೂತ್ರದಿಂದ ಅಮಂಗಲವಾಗುತ್ತದೆ.

ಪುತ್ರಾನ್ ಅಸ್ಮಾನ್ ರಕ್ಷಸ್ವ ಪಾಲಯಸ್ವ | ತ್ವನ್ನಿಮಿತ್ತಾ ಹಿ ಬ್ರಾಹ್ಮಣಃ ಕ್ಷಾತ್ರೈಶ್ಚ¹
 ಶ್ರಿಯಃ | ತಾಃ ತ್ವಂ ಶ್ರೀಶ್ಚ ಶ್ರಿಯಶ್ಚ ಪ್ರಜ್ಞಾಂ ಚ ತ್ವನ್ನಿಮಿತ್ತಾಂ ವಿಧೇಹಿ ನಃ
 ವಿಧತ್ಸ್ವ ಇತ್ಯರ್ಥಃ ಇತಿ | ಏವಂ ಸರ್ವಾತ್ಮತಯಾ ವಾಗಾದಿಭಿಃ ಪ್ರಾಣೈಃ ಸ್ತುತ್ಯಾ
 ಗಮಿತಮಹಿಮಾ ಪ್ರಾಣಃ ಪ್ರಜಾಪತಿಃ ಅತ್ತಾ ಇತ್ಯವಧೃತಮ್ ||

(ಭಾಷ್ಯಾರ್ಥ)

ಹೆಚ್ಚು (ಹೇಳಿದ್ದರಿಂದ)ದೇನು? ಈ ಲೋಕದಲ್ಲಿ ಯಾವ ಭೋಗಸಮೂಹವೇ ಇರಲಿ, ಅದೆಲ್ಲವೂ ಪ್ರಾಣನ ವಶದಲ್ಲಿಯೇ ಇರುವದು. ತ್ರಿದಿವದಲ್ಲಿ ಎಂದರೆ ಮೂರನೆಯ ದ್ಯುಲೋಕದಲ್ಲಿ² ದೇವತೆಗಳೇ ಮೊದಲಾದವರ ಉಪಭೋಗರೂಪವಾಗಿ (ಏನೇನಿರುವದೋ) ಅದಕ್ಕೂ ಪ್ರಾಣನೇ ಒಡೆಯನು, (ಅದನ್ನು) ಕಾಪಾಡುವವನು.³ ಆದ್ದರಿಂದ (ಎಲೈ ಪ್ರಾಣನೇ,) ಮಕ್ಕಳನ್ನು ತಾಯಿಯು (ಕಾಪಾಡುವ) ಹಾಗೆ ನಮ್ಮನ್ನು ರಕ್ಷಿಸು, ಕಾಪಾಡು. ಬ್ರಾಹ್ಮಣಸಂಬಂಧವಾದ ಮತ್ತು ಕ್ಷತ್ರಿಯರ ಸಂಬಂಧವಾದ ಶ್ರೀಗಳು ನಿನ್ನ ಕಾರಣದಿಂದಲೇ (ಆಗುವ)ವಲ್ಲವೆ? ನೀನು ಆ ಶ್ರೀಗಳನ್ನೂ (ಶ್ರೀಶ್ಚ = ಶ್ರಿಯಶ್ಚ) ಮತ್ತು ನಿನ್ನ ಇರುವಿಕೆಯ ನಿಮಿತ್ತದಿಂದಲೇ (ತೋರಬೇಕಾಗಿರುವ) ಪ್ರಜ್ಞೆಯನ್ನೂ⁴ ನಮಗೆ ಉಂಟುಮಾಡು, ಇರುವಂತೆ ಮಾಡು ಎಂದರ್ಥ. ಹೀಗೆಂದು ಪ್ರಾಣಗಳು ಸ್ತೋತ್ರಮಾಡಿದರು.

ಹೀಗೆ ಸರ್ವರೂಪನಾಗಿರುವನೆಂದು ವಾಕ್ಯೇ ಮುಂತಾದ ಪ್ರಾಣಗಳಿಂದ ಸ್ತೋತ್ರದಿಂದ ಸಿದ್ಧವಾದ ಮಹಿಮೆಯುಳ್ಳ ಪ್ರಾಣನು ಪ್ರಜಾಪತಿಯು ಅತ್ತೃವು⁵ ಎಂದು ನಿಶ್ಚಯಿಸಿದಂತಾಯಿತು.



1. “ಕ್ಷಾತ್ರಿಯಾಶ್ಚ” ಎಂದು ೮|| ಪಾಠ. ಇಲ್ಲಿ ಕೋಟಿರುವದು ವಾ|| ಪಾಠ.
2. ಸ್ವರ್ಗದಲ್ಲಿ.
3. ಈ ಲೋಕದ ಮತ್ತು ಪರಲೋಕದ ಭೋಗಗಳು ಪ್ರಾಣನ ಅನುಗ್ರಹದಿಂದ ದಕ್ಕುವವು.
4. ಪ್ರಾಣವಿರುವವರೆಗೆ ಪ್ರಜ್ಞೆಯಿರುತ್ತದೆ. ಕಾ. ೩-೪.
5. ಪ್ರಜಾಪತಿಯು ಶರೀರದಲ್ಲಿ ಪ್ರಾಣನಾಗಿ ಅತ್ತೃವಾಗಿರುತ್ತಾನೆ.

ಮೂರನೆಯ ಪ್ರಶ್ನೆ

ಕೌಸಲ್ಯನ ಪ್ರಶ್ನೆ : ಪ್ರಾಣನ ಉತ್ಪತ್ತಾದಿಗಳು ಹೇಗೆ ಆಗುತ್ತವೆ?

ಅಥ ಹೈನಂ ಕೌಸಲ್ಯಶ್ಚಾಶ್ವಲಾಯನಃ ಪಪ್ರಚ್ಛ | ಭಗವನ್ ಕುತ ಏಷ ಪ್ರಾಣೋ ಜಾಯತೇ ಕಥಮಾಯಾತ್ಮಸ್ಮಿಂಜ್ಯಾರೀರ ಆತ್ಮಾನಂ ವಾ ಪ್ರವಿಭಜ್ಯ ಕಥಂ ಪ್ರಾತಿಷ್ಠತೇ ಕೇನೋತ್ಕ್ರಮತೇ ಕಥಂ ಬಾಹ್ಯಮಭಿಧತ್ತೇ ಕಥಮಧ್ಯಾತ್ಮಮಿತಿ || ೧ ||

೧. ಆಮೇಲೆ ಈತನನ್ನು ಕೌಸಲ್ಯ ಆಶ್ವಲಾಯನನು ಹೀಗೆಂದು ಕೇಳಿದನು. ಭಗವಂತನೇ, ಈ ಪ್ರಾಣನು ಎತರಿಂದ ಹುಟ್ಟುವನು? ಈ ಶರೀರದೊಳಕ್ಕೆ ಹೇಗೆ ಬರುವನು? ತನ್ನನ್ನು ವಿಭಾಗಿಸಿಕೊಂಡು ಹೇಗೆ ಇರುತ್ತಿರುವನು? ಯಾವದರಿಂದ ಮೇಲಕ್ಕೆದ್ದು ಹೋಗುವನು? ಹೊರಗಿನದನ್ನು ಹೇಗೆ ತಡೆದುಕೊಂಡಿರುವನು? ಒಳಗಿನದನ್ನು ಹೇಗೆ (ತಡೆದು ಕೊಂಡಿರುವನು)?

(ಭಾಷ್ಯ)

೩೨. ಅಥ ಹೈನಂ ಕೌಸಲ್ಯಶ್ಚಾಶ್ವಲಾಯನಃ ಪಪ್ರಚ್ಛ | ಪ್ರಾಣೋ ಹೈವಂ ಪ್ರಾಣೈರ್ನಿರ್ಧಾರಿತತತ್ತೈಸ್ತೃಪುಲಬ್ಧಮಹಿಮಾಪಿ ಸಂಹತತ್ವಾತ್ ಸ್ಯಾತ್ ಅಸ್ಯ ಕಾರ್ಯತ್ವಮ್ | ಅತಃ ಪೃಚ್ಛಾಮಿ | ಭಗವನ್ ಕುತಃ ಕಸ್ಮಾತ್ ಕಾರಣಾತ್ ಏಷಃ ಯಥಾವಧ್ಯತಃ ಪ್ರಾಣಃ ಜಾಯತೇ? ಜಾತಶ್ಚ ಕಥಂ ಕೇನ ವೃತ್ತಿವಿಶೇಷೇಣ ಆಯಾತಿ ಅಸ್ಮಿನ್ ಶರೀರೇ? ಕಿಂನಿಮಿತ್ತಕಮಸ್ಯ ಶರೀರಗ್ರಹಣಮ್? ಇತ್ಯರ್ಥಃ | ಪ್ರವಿಷ್ಟಶ್ಚ ಶರೀರೇ ಆತ್ಮಾನಂ ವಾ ಪ್ರವಿಭಜ್ಯ ಪ್ರವಿಭಾಗಂ ಕೃತ್ವಾ ಕಥಂ ಕೇನ ಪ್ರಕಾರೇಣ ಪ್ರಾತಿಷ್ಠತೇ ಪ್ರತಿತಿಷ್ಠತಿ? ಕೇನ ವಾ ವೃತ್ತಿವಿಶೇಷೇಣ ಅಸ್ಮಾತ್ ಶರೀರಾತ್ ಉತ್ಕ್ರಮತೇ ಉತ್ಕ್ರಮತಿ? ಕಥಂ ಬಾಹ್ಯಮ್ ಅಧಿಭೂತಮ್ ಅಧಿದೈವತಂ ಚ ಅಭಿಧತ್ತೇ ಧಾರಯತಿ? ಕಥಮ್ ಅಧ್ಯಾತ್ಮಮ್? ಇತಿ. 1 ||

(ಭಾಷ್ಯಾರ್ಥ)

“ ಆಮೇಲೆ ಈತನನ್ನು ಕೌಸಲ್ಯ ಆಶ್ವಲಾಯನನು (ಹೀಗೆಂದು) ಕೇಳಿದನು ”, ಈ ರೀತಿಯಲ್ಲಿ ಪ್ರಾಣಗಳು ಪ್ರಾಣನ ತತ್ತ್ವವನ್ನು ನಿಶ್ಚಯಿಸಿ ಇವನ ಮಹಿಮೆ

1. “ ಧಾರಯತೀತಿ ಶೇಷಃ ” ಎಂದು ವಾ|| ಪಾಠದಲ್ಲಿ ಹೆಚ್ಚಾಗಿದೆ.
2. ಪ್ರಾಣನು ಸರ್ವಾತ್ಮಕನು, ಸರ್ವಕರಣಗಳ ಸಾರಭೂತನು-ಎಂದು.

ಯನ್ನು ಕಂಡುಕೊಂಡವಾದರೂ (ಈ ಪ್ರಾಣನೂ ಮಿಕ್ಕುವುಗಳೊಡನೆ) ಒಟ್ಟುಗೂಡಿರುವವನಾದ್ದರಿಂದ ಇವನು ಕಾರ್ಯನಾಗಿರಬೇಕು. ಆದ್ದರಿಂದ (ಎಲೈ) ಭಗವಂತನೇ, (ಹೀಗೆಂದು) ಕೇಳುತ್ತಿದೇನೆ. ಈಗ ಈ ನಿಶ್ಚಯಮಾಡಿದ ಸ್ವರೂಪದ ಪ್ರಾಣನು ಏತರಿಂದ, ಯಾವ ಕಾರಣದಿಂದ ಹುಟ್ಟುವನು? ಹುಟ್ಟಿದ ಮೇಲೆ ಹೇಗೆ; ಯಾವ ವೃತ್ತಿವಿಶೇಷದಿಂದ ಈ ಶರೀರದೊಳಗೆ ಬರುವನು? ಇವನು ಶರೀರವನ್ನು ತೆಗೆದುಕೊಳ್ಳುವದಕ್ಕೆ ಕಾರಣವೇನು? ಎಂದರ್ಥ. ಶರೀರವನ್ನು ಹೊಕ್ಕಮೇಲೆ ತನ್ನನ್ನು ವಿಭಾಗಿಸಿಕೊಂಡು ತನ್ನಲ್ಲಿ ಒಳಭಾಗಗಳನ್ನು ಮಾಡಿಕೊಂಡು ಹೇಗೆ, ಯಾವ ಪ್ರಕಾರದಿಂದ 'ಪ್ರಾತಿಷ್ಠತೇ' ಇದ್ದುಕೊಂಡಿರುವನು? ಅಥವಾ ಯಾವ ವೃತ್ತಿವಿಶೇಷದಿಂದ ಈ ಶರೀರವನ್ನು (ಬಿಟ್ಟು) ಮೇಲಕ್ಕೆದ್ದು ಹೋಗುವನು? ಹೊರಗಿನದನ್ನು ಎಂದರೆ ಅಧಿಭೂತವನ್ನು ಮತ್ತು ಅಧಿದೈವತವನ್ನು¹ ಹೇಗೆ ತಡೆದುಕೊಂಡಿರುವನು, ಹಿಡಿದಿತ್ತಿ ಕೊಂಡಿರುವನು? ಒಳಗಿನದನ್ನು ಹೇಗೆ (ತಡೆದುಕೊಂಡಿರುವನು)?

ಪಿಪ್ಪಲಾದನು ಕೌಸಲ್ಯನನ್ನು ಮೆಚ್ಚಿದ್ದು

ತಸ್ಮೈ ಸ ಹೋವಾಚಾತಿಪ್ರಶ್ನಾನ್ ಪೃಚ್ಛಸಿ

ಬ್ರಹ್ಮಿಷ್ಠೋಽಸೀತಿ ತಸ್ಮಾತ್ ತೇಹಂ ಬ್ರವೀಮಿ

|| ೨ ||

೨. ಅವನಿಗೆ ಆತನು ಹೇಳಿದನೇನೆಂದರೆ: ಅತಿಪ್ರಶ್ನೆಗಳನ್ನು ಕೇಳುತ್ತಿದ್ದೀಯೆ; ಬ್ರಹ್ಮಿಷ್ಠನಾಗಿರುವೆ. ಆದ್ದರಿಂದ ನಿನಗೆ ನಾನು (ಉತ್ತರವನ್ನು ಹೇಳುವೆನು).

(ಭಾಷ್ಯ)

೨೮. ಏವಂ ಪೃಷ್ಟಃ ತಸ್ಮೈ ಸ ಹ ಉವಾಚ ಆಚಾರ್ಯಃ | ಪ್ರಾಣ ಏವ ತಾವತ್ ದುರ್ವಿಜ್ಞೇಯತ್ಪಾತ್ ವಿಸಮಪ್ರಶ್ನಾರ್ಹಃ | ತಸ್ಮಾಪಿ ಜನ್ಮಾದಿತ್ವಂ ಪೃಚ್ಛಸಿ ಅತಃ ಅತಿಪ್ರಶ್ನಾನ್ ಪೃಚ್ಛಸಿ | ಬ್ರಹ್ಮಿಷ್ಠೋಽಸೀತಿ ಅತಿಶಯೇನ ತ್ವಂ ಬ್ರಹ್ಮವಿತ್ | ಅತಃ ತುಷ್ಠೋಽಹಮ್ | ತಸ್ಮಾತ್ ತೇ ತುಭ್ಯಮ್ ಅಹಂ² ಬ್ರವೀಮಿ ಯತ್ಪೃಷ್ಟಮ್ | ಶೃಣು ||

1. ಇಂದ್ರಿಯಕ್ಕೆ ಹೊರಗಿನ ವಿಷಯವು ಅಧಿಭೂತ. ಅದನ್ನು ಅಯುವದಕ್ಕೆ ಸಹಾಯವಾಗಿರುವ ಸೂರ್ಯಾದಿಗಳು ಅಧಿದೈವ. ಹೊರಗಿನ ಪ್ರಪಂಚವು ಅಧಿಭೂತ, ಇದೈವ-ಎಂದು ಎರಡು ವಿಧ.

2. ಈ ಮಾತು ಅ|| ಪಾಠದಲ್ಲಿಲ್ಲ.

(ಭಾಷ್ಯಾರ್ಥ)

ಹೀಗೆಂದು ಕೇಳಲು, ಅವನಿಗೆ ಆ ಆಚಾರ್ಯನು ಹೇಳದನೇನಂದರೆ: ಪ್ರಾಣನನ್ನು ತಳಿಯುವದೇ ಮೊದಲು ಕಷ್ಟವಾದ್ದರಿಂದ ಅವನನ್ನು ಕುರಿತು ಕೇಳುವದೇನೂ ಸುಲಭವಲ್ಲ.¹ ಅವನಿಗೂ ಜನ್ಮಾದಿಗಳನ್ನು ನೀನು ಕೇಳುತ್ತಿರುವೆಯಲ್ಲ! ಆದ್ದರಿಂದ ನೀನು (ಎಲ್ಲವನ್ನೂ) ಮಾರಿದ ಪ್ರಶ್ನೆಗಳನ್ನು ಕೇಳಿರುತ್ತೀಯೆ. (ನೀನು) ಬ್ರಹ್ಮವ್ಯಾಪ್ತನಾಗಿರುವೆ, ನೀನು ಅತಿಶಯವಾಗಿ ಬ್ರಹ್ಮವನ್ನು ಬಲ್ಲವನಾಗಿರುವೆ²; ಆದ್ದರಿಂದ ನನಗೆ ಸಂತೋಷವಾಗಿರುತ್ತದೆ.³ ಆದ್ದರಿಂದ ನಿನಗೆ ನಾನು (ನೀನು) ಕೇಳಿದೆಯಲ್ಲ, ಅದನ್ನು ಹೇಳುವೆನು, ಕೇಳು.

ಪ್ರಾಣದ ಉತ್ಪತ್ತಿ ; ಅದು ಶರೀರಕ್ಕೆ ಬರುವ ಬಗೆ

ಆತ್ಮನ ಏಷ ಪ್ರಾಣೋ ಜಾಯತೇ | ಯಥೈಷಾ ಪುರುಷೇ
ಭಾಯೈತಸ್ಮಿನ್ನೇತದಾತತಂ ಮನೋಕ್ಯತೇನಾಯಾತ್ಯಸ್ಮಿ
ಇರೀರೇ || ೩ ||

೩. ಆತ್ಮನಿಂದ ಈ ಪ್ರಾಣನು ಹುಟ್ಟುತ್ತಾನೆ. ಹೇಗೆ ಪುರುಷನಲ್ಲಿ ಈ ನೆರಳು ಉಂಟಾಗುವದೋ ಹಾಗೆ ಈತನಲ್ಲಿ ಇದು ಸೇರಿಕೊಂಡಿರುತ್ತದೆ. ಮನಸ್ಸಿನ ಕಾರ್ಯದಿಂದ ಈ ಶರೀರದೊಳಕ್ಕೆ ಬರುತ್ತದೆ.

(ಭಾಷ್ಯ)

೩೯. ಆತ್ಮನಃ ಪರಸ್ಮಾತ್ ಪುರುಷಾತ್ ಅಕ್ಷರಾತ್ ಸತ್ಯಾತ್ ಏಷಃ ಉಕ್ತಃ ಪ್ರಾಣಃ ಜಾಯತೇ, ಕಥಮಿತಿ? ಅತ್ರ ದೃಷ್ಟಾಂತಃ | ಯಥಾ ಲೋಕೇ ಏಷಾ ಪುರುಷೇ ಶಿರಃಪಾಣ್ಯಾದಿಲಕ್ಷಣೇ ನಿಮಿತ್ತೇ ಭಾಯಾ ನೈಮಿತ್ತಿಕೇ ಜಾಯತೇ, ತದ್ವತ್ ಏತಸ್ಮಿನ್ ಬ್ರಹ್ಮಣಿ ಏತತ್ ಪ್ರಾಣಾಖ್ಯಂ ಭಾಯಾಸ್ಥಾನಿಯಮ್ ಅನ್ಯತರೂಪಮ್ ತತ್ತ್ವಂ ಸತ್ಯೇ ಪುರುಷೇ ಆತತಂ ಸಮರ್ಪಿತಮ್ ಇತ್ಯೇತತ್ | ಭಾಯೇವ ದೇಹೇ ಮನೋಕ್ಯತೇನ ಮನಃಸಂಕಲ್ಪೇಚ್ಛಾದಿನಿಷ್ಪನ್ನ ಕರ್ಮನಿಮಿತ್ತೇನ ಇತ್ಯೇತತ್ | ನಕ್ಷತ್ರಿತಿ ಹಿ “ಪುಣ್ಯೇನ ಪುಣ್ಯಮ್” (೩-೭) ಇತ್ಯಾದಿ | “ತದೇವ ಸಕ್ತಃ ಸಹ ಕರ್ಮಣೈತಿ” (ಬೃ. ೪-೪-೬) ಇತಿ ಚ ಶ್ರುತ್ಯನ್ತರಾತ್ | ಆಯಾತಿ ಆಗಚ್ಛತಿ ಅಸ್ಮಿನ್ ಶರೀರೇ ||

1. ಕರಣಗಳಿಗಿಲ್ಲ ಅಧಾರನಾಗಿರುವ ಮುಖ್ಯಪ್ರಾಣನ ಇರವನ್ನು ತಳಿಯುವದೇ ಕಷ್ಟ ; ಅವನ ಹುಟ್ಟು ಮುಂತಾದದ್ದನ್ನು ಕುರಿತು ವಿಚಾರವು ಇನ್ನೂ ಕಷ್ಟ.
2. ಏಕೆಂದರೆ ಅಪರಬ್ರಹ್ಮಕ್ಕೂ ಕಾರಣವನ್ನು ಕೇಳುತ್ತಿರುವೆ.
3. ಉತ್ತಮವಾದ ಪ್ರಶ್ನೆಗಳನ್ನು ಕೇಳುವ ಶಿಷ್ಯನಿಗೆ ಗುರುಗಳ ಅನುಗ್ರಹವಾಗುತ್ತದೆ. ಗೀ. ೪-೩೪.

(ಭಾಷ್ಯ)

ಆತ್ಮನಿಂದ ಎಂದರೆ ಅಕ್ಷರನೂ ಸತ್ಯಸ್ವರೂಪನೂ¹ ಆದ ಪರಮಪುರುಷನಿಂದ ಈ ಹಿಂದೆ ಹೇಳಿದ ಪ್ರಾಣನು ಹುಟ್ಟುತ್ತಾನೆ. ಹೇಗೆ? ಎಂದರೆ ಇದಕ್ಕೆ ದೃಷ್ಟಾಂತವನ್ನು (ಹೇಳುತ್ತೇನೆ). ಹೇಗೆ ಲೋಕದಲ್ಲಿ ತಲೆ, ಕೈ-ಮುಂತಾದ ರೂಪದ ಪುರುಷನೆಂಬ² ನಿಮಿತ್ತದಿಂದ ಈ ನೈಮಿತ್ತಿಕವಾದ ನೆರಳು ಉಂಟಾಗುವದೋ, ಅದರಂತೆ ಈ ಬ್ರಹ್ಮ (ವೆಂಬ ನಿಮಿತ್ತ) ದಿಂದ ಈ ಪ್ರಾಣನೆಂಬ ನೆರಳಿನಂತಿರುವ ಸುಳ್ಳುತೋರಿಕೆಯಾದ³ ತತ್ತ್ವವು ಸತ್ಯನಾದ ಪುರುಷನಲ್ಲಿ ಆತವಾಗಿರುವದು ಎಂದರೆ ಸೇರಿಕೊಂಡಿರುವದು ಎಂದರ್ಥ. ನೆರಳಿನಂತೆ ದೇಹದಲ್ಲಿ 'ಮನೋಕೃತದಿಂದ' ಎಂದರೆ ಮನಸ್ಸಿನ ಸಂಕಲ್ಪ, ಇಚ್ಛೆ-ಮುಂತಾದ ಕರ್ಮದ ನಿಮಿತ್ತದಿಂದ ಎಂದಭಿಪ್ರಾಯ. ಏಕೆಂದರೆ ಮುಂದೆ (೨ನೆಯ ಮಂತ್ರದಲ್ಲಿ) 'ಪುಣ್ಯದಿಂದ ಪುಣ್ಯ (ಲೋಕಕ್ಕೆ ಒಯ್ಯುತ್ತದೆ)⁴' ಎಂದು ಮುಂತಾಗಿ ಹೇಳುತ್ತದೆ. "ಆಸಕ್ತನಾಗಿ ಕರ್ಮದೊಡನೆ ಅದನ್ನೇ ಹೊಂದುವನು" (ಬೃ. ೪-೪-೬) ಎಂದು ಬೇರೊಂದು ಶ್ರುತಿಯಲ್ಲಿಯೂ ಹೇಳುತ್ತದೆ. (ಹೀಗೆ ಮನಸ್ಸಿನ ಸಂಕಲ್ಪಾದಿಕರ್ಮದಿಂದ) ಈ ಶರೀರಕ್ಕೆ ಬಂದು ಸೇರುತ್ತದೆ.⁵

ಪ್ರಾಣದ ವಿಭಾಗಕ್ರಮ

ಯಥಾ ಸ ಮ್ರಾ ಡೇ ವಾ ಧಿ ಕೃ ತಾ ನ್ ವಿ ನಿ ಯು ಜ್ಞಿ ೧ |
 ಏತಾನ್ ಗ್ರಾಮಾನೇತಾನ್ ಗ್ರಾಮಾನಧಿತಿಷ್ಠ ಸ್ವೇತ್ಯೇವ
 ಮೇವೈಷ ಪ್ರಾಣ ಇತರಾನ್ ಪ್ರಾಣಾನ್ ಪೃಥಕ್ಪೃಥಗೇವ
 ಸಂನಿಧತ್ಸೇ || ೪ ||

೪. ಹೇಗೆ ಸಮ್ರಾಜನಾದವನೇ ಅಧಿಕಾರಿಗಳನ್ನು "ಈ ಹಳ್ಳಿಗಳನ್ನು ನೋಡಿಕೊಂಡಿರು, ಈ ಹಳ್ಳಿಗಳನ್ನು ನೋಡಿಕೊಂಡಿರು" ಎಂದು ವಿನಿಯೋಗಿಸುತ್ತಾನೋ, ಇದರಂತೆಯೇ ಈ ಪ್ರಾಣನು ಉಳಿದ ಪ್ರಾಣಗಳನ್ನು ಬೇರೆಬೇರೆಯಾಗಿ ಇಡುತ್ತಾನೆ.

1. ಅಕ್ಷರನೆಂಬ ಪರಮಾರ್ಥಸತ್ಯನಾದ ಪುರುಷನಿಂದ ಅನ್ಯತವಾದ ಪ್ರಾಣಾದಿಗಳು ಹುಟ್ಟುತ್ತವೆ ಎಂದು ಹಿಂದೆ ಹೇಳಿರುವ ಮುಂ. ಭಾ. ೨-೧-೩ (ಭಾ. ಭಾ. ೫೨) ವನ್ನು ಇಲ್ಲಿ ಸೂಚಿಸಿದೆ
2. ದೇಹಕ್ಕೇ ನೆರಳಿರುತ್ತವೆಯಾದ್ದರಿಂದ ಇಲ್ಲಿ ಪುರುಷನೆಂದರೆ ದೇಹವೇ.
3. ನೆರಳಿನ ದೃಷ್ಟಾಂತದಿಂದ (೧) ಪ್ರಾಣವು ಬರಿಯ ತೋರಿಕೆ, (೨) ತನ್ನ ಆಧಾರದಲ್ಲಿ ಕಲ್ಪಿತವಾಗಿದೆ-ಎಂಬ ಎರಡು ಹೋಲಿಕೆಗಳನ್ನೂ ಗ್ರಹಿಸಬೇಕು.
4. ಪೂರ್ವಜನಿಂದ ಪುಣ್ಯಾಪುಣ್ಯಗಳೇ ಈ ಶರೀರಕ್ಕೆ ಕಾರಣವೆಂದು ಅಭಿಪ್ರಾಯ.
5. ಈ ಶರೀರವನ್ನು ಧರಿಸುವದಕ್ಕೆ ಹಿಂದಿನ ಸಂಕಲ್ಪಾದಿಗಳು ಕಾರಣವೆಂದು ಹೇಳಿದಂತೆ ಆಯಿತು.

(ಭಾಷ್ಯ)

೪೦. ಯಥಾ ಯೇನ ಪ್ರಕಾರೇಣ ಲೋಕೇ ರಾಜಾ ಸಮ್ರಾಡೇವ ಗ್ರಾಮಾ ದಿಷು ಅಧಿಕೃತಾನ್ ವಿನಿಯುಜಿತ್ವೇ | ಕಥಂ ? ಏತಾನ್ ಗ್ರಾಮಾನ್ ಏತಾನ್ ಗ್ರಾಮಾನ್ ಅಧಿತಿಷ್ಠಸ್ವ ಇತಿ ಏವಮೇವ ಯಥಾ ಆಯಂ ದೃಷ್ಟಾಂತಃ ಏಷಃ ಮುಖ್ಯಃ ಪ್ರಾಣಃ ಇತರಾನ್ ಪ್ರಾಣಾನ್ ಚಕ್ಷುರಾದೀನ್ ಅತ್ಯಭೇದಾಂಶ್ಚ ಪೃಥಕ್ ಪೃಥಗೇವ ಯಥಾಸ್ಥಾನಂ ಸಂನಿಧತ್ತೇ ವಿನಿಯುಜಿತ್ವೇ ||

(ಭಾಷ್ಯಾರ್ಥ)

ಹೇಗೆ ಯಾವ ಪ್ರಕಾರದಿಂದ ಲೋಕದಲ್ಲಿ ಸಮ್ರಾಜನಾಗಿರುವ ಆರಸನೇ ಹಳ್ಳಿಯೇ ಮುಂತಾದವುಗಳಲ್ಲಿ¹ ಅಧಿಕಾರಿಗಳನ್ನು ವಿನಿಯೋಗಿಸುತ್ತಾನೋ, ಹೇಗೆಂದರೆ “ ಈ ಹಳ್ಳಿಗಳನ್ನು (ನೀನು ನೋಡಿಕೊಂಡಿರು), ಈ ಹಳ್ಳಿಗಳನ್ನು ನೀನು ನೋಡಿಕೊಂಡಿರು—ಎಂದು (ಹೇಗೆ ವಿಂಗಡಿಸಿ ಕಟ್ಟುಮಾಡಿರುತ್ತಾನೋ) ಹೀಗೆಯೇ, ಈ ದೃಷ್ಟಾಂತದಂತೆಯೇ, ಈ ಮುಖ್ಯಪ್ರಾಣನು ಉಳಿದ ಪ್ರಾಣಗಳನ್ನು ಎಂದರೆ ಚಕ್ಷುರಾದಿಗಳನ್ನು ತನ್ನ ಭೇದಗಳಾದ (ವೃತ್ತಿಗಳನ್ನು)² ಬೇರೆಬೇರೆಯಾಗಿಯೇ ಅವರವರ ಸ್ಥಾನಕ್ಕೆ ತಕ್ಕಂತೆ ವಿನಿಯೋಗಿಸಿರುತ್ತಾನೆ.

(ಭಾಷ್ಯ)

೪೧. ತತ್ರ ವಿಭಾಗಃ—

(ಭಾಷ್ಯಾರ್ಥ)

ಇಲ್ಲಿ ವಿಭಾಗಮಾಡಿರುವುದು (ಹೇಗೆಂದರೆ):—

ಪಾಯೂಪಸ್ಥೇಷಾನಂ ಚಕ್ಷುಃಶ್ರೋತ್ರೇ ಮುಖನಾಸಿ
ಕಾಥ್ಯಾಂ ಪ್ರಾಣಃ ಸ್ವಯಂ ಪ್ರಾತಿಷ್ಠತೇ ಮಧ್ಯೇ ತು ಸಮಾನಃ |
ಏಷ ಹ್ಯೇತದ್ಧೃತಮನ್ನಂ ಸಮಂ ನಯತಿ ತಸ್ಮಾದೇತಾಃ
ಸಸ್ತಾರ್ಚಿಷೋ ಭವನ್ತಿ || ೫ ||

೫. ಪಾಯೂಪಸ್ಥದಲ್ಲಿ ಅಪಾನವು ; ಚಕ್ಷುಃಶ್ರೋತ್ರದಲ್ಲಿ(ಯೂ) ಮುಖನಾಸಿಕಗಳಿಂದಲೂ (ಹೊರಕ್ಕೆ ಬರುತ್ತಾ) ಪ್ರಾಣನು ತಾನೇ ಇದ್ದು

1. ಹಳ್ಳಿಗಳು ಸೇರಿ ಅಗಿರುವ ತಾಲ್ಲೂಕು ಮುಂತಾದ ವಿಭಾಗಗಳಿಗೂ ಇದನ್ನು ಅನ್ವಯಿಸಿಕೊಳ್ಳಬೇಕು.

2. ಪ್ರಾಣಾಪಾನಾದಿಗಳನ್ನು ಪಾಯ್ವಾದಿಸ್ಥಾನಗಳಿಗೆ ತಕ್ಕಂತೆ ವಿನಿಯೋಗಿಸುತ್ತಾನೆ ಎಂದರ್ಥ. ಚಕ್ಷುರಾದಿಗಳನ್ನು ಆಯಾ ಸ್ಥಾನಗಳಲ್ಲಿ ವಿನಿಯೋಗಿಸುತ್ತಾನೆ—ಎಂಬುದು ಸ್ಪಷ್ಟವಾಗಿರುವುದರಿಂದ ಶ್ರುತಿ ಹೇಳಲಿಲ್ಲ ಎಂದು ಆ|| ವ್ಯಾಖ್ಯಾನದಲ್ಲಿದೆ. ಆದರೆ ಇದು ಹಿಂದಿನ ಪ್ರಶ್ನೆಯಲ್ಲಿಯೇ ಹೇಳಿದೆಯಾದ್ದರಿಂದ ಇಲ್ಲಿ ಬೇಕಿಲ್ಲವೆಂಬುದು ನ್ಯಾಯ.

ಕೊಂಡಿರುವನು. ಮಧ್ಯದಲ್ಲಿಯಾದರೆ ಸಮಾನನು; ಇವನೇ ಅಲ್ಲವೆ, ಹೋಮವಾಡಿದ ಈ ಅನ್ನವನ್ನು ಸಮವಾಗಿ ನಯನವಾಡುವನು? ಅದರಿಂದ ಈ ಏಳು ಉರಿಗಳು ಆಗುತ್ತಿರುವವು.

(ಭಾಷ್ಯ)

೪೨ ಪಾಯೂಪಸ್ಥೇ ಪಾಯುಶ್ಚ ಉಪಸ್ಥಶ್ಚ ಪಾಯೂಪಸ್ಥಂ ತಸ್ಮಿನ್ ಅಪಾನಮ್ ಆತ್ಮಭೇದಂ ಮೂತ್ರಪುರೀಷಾದ್ಯಪನಯನಂ ಕುರ್ವನ್ ತಿಸ್ಥತಿ ಸಂನಿಧತ್ತೇ | ತಥಾ ಚಕ್ಷುಃಶ್ರೋತ್ರೇ ಚಕ್ಷುಶ್ಚ ಶ್ರೋತ್ರಂ ಚ ಚಕ್ಷುಃಶ್ರೋತ್ರಂ ತಸ್ಮಿನ್ ಚಕ್ಷುಃಶ್ರೋತ್ರೇ ಮುಖನಾಸಿಕಾಭ್ಯಾಂ ಚ ಮುಖಂ ಚ ನಾಸಿಕಾ ಚ ಮುಖನಾಸಿಕೇ ತಾಭ್ಯಾಂ ಮುಖನಾಸಿಕಾಭ್ಯಾಂ^೧ ಚ ನಿರ್ಗಚ್ಛನ್ ಪ್ರಾಣಃ ಸ್ವಯಂ ಸಮ್ರಾಟ್ ಸ್ಥಾನೀಯಃ ಪ್ರಾತಿಸ್ಥತೇ ಪ್ರತಿತಿಸ್ಥತಿ | ಮಧ್ಯೇ ತು ಪ್ರಾಣಾಪಾನಯೋಃ ಸ್ಥಾನಯೋಃ ನಾಭ್ಯಾಂ ಸಮಾನಃ | ಅಶಿತಂ ಪೀತಂ ಚ ಸಮಂ ನಯತಿ ಇತಿ ಸಮಾನಃ | ಏಷ ಹಿ ಯಸ್ಮಾತ್ ಯದೇತತ್ ಹುತಂ ಭುಕ್ತಂ ಪೀತಂ ಚ ಆತ್ಮಾಗ್ನಿ ಪ್ರಪ್ತಿಸ್ತಮ್ ಅನ್ನಂ ಸಮಂ ನಯತಿ | ತಸ್ಮಾತ್ ಅಶಿತಪೀತೇನ್ನನಾತ್ ಅಗ್ನೇಃ ಔದರ್ಯಾತ್ ಹೃದಯದೇಶಂ ಪ್ರಾಪ್ತಾತ್ ಏತಾಃ ಸಪ್ತಸಂಖ್ಯಾಕಾಃ ಅರ್ಚಿಷಃ ದೀಪ್ತಯಃ ನಿರ್ಗಚ್ಛಸ್ತಃ ಭವನ್ತಿ ಶೀರ್ಷಣ್ಯಪ್ರಾಣದ್ವಾರಾ^೨ ದರ್ಶನಶ್ರವಣಾದಿಲಕ್ಷಣರೂಪಾದಿವಿಷಯಪ್ರಕಾಶಾ^೩ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಪಾಯೂಪಸ್ಥದಲ್ಲಿ; ಪಾಯು, ಉಪಸ್ಥ-ಇವುಗಳು ಸೇರಿದ್ದು ಪಾಯೂಪಸ್ಥವು; ಅದರಲ್ಲಿ ತನ್ನ (ಒಂದು) ಭೇದವಾದ ಅಪಾನವನ್ನು ಮೂತ್ರ ಮಲ-ಮುಂತಾದವು ಹೊರಕ್ಕೆಹಾಕುತ್ತಾ ಇರುವದಲ್ಲ, (ಅದನ್ನು) ಇಟ್ಟಿರುತ್ತಾನೆ^೧. ಇದರಂತೆ ಚಕ್ಷುಃಶ್ರೋತ್ರದಲ್ಲಿ ಚಕ್ಷುಸ್ಸು, ಶ್ರೋತ್ರ-ಇವುಗಳು ಸೇರಿದ್ದು ಚಕ್ಷುಃಶ್ರೋತ್ರವು; ಅದರಲ್ಲಿಯೂ, ಮುಖನಾಸಿಕಗಳಿಂದ-ಮುಖವೂ ನಾಸಿಕೆಯೂ ಮುಖನಾಸಿಕೆಗಳು; ಅವುಗಳಿಂದ-(ಅ) ಬಾಯಿಮೂಗುಗಳಿಂದಲೂ, ಹೊರಕ್ಕೆ ಬರುತ್ತಿರುವ ಸಮ್ರಾಜನಂತಿರುವ

1. ಈ ಮಾತು ವಾ|| ಪಾಠದಲ್ಲಿದೆ. ಇದಿಲ್ಲದಿದ್ದರೂ ಸಾಗುತ್ತದೆ.

2. “ ಶೀರ್ಷಣ್ಯಂ ” ಎಂಬ ಅ|| ಪಾಠಕ್ಕಿಂತ ಈ ವಾ|| ಪಾಠವೇ ಮೇಲು.

3. “ ಪ್ರಕಾಶಃ ” ಎಂದು ವಾ|| ಪಾಠ.

4. “ ಯಃ ತಿಸ್ಥತಿ ತಂ ಸನ್ನಿಧತ್ತೇ ” ಎಂದು ಅರ್ಥಾಹಾರಮಾಡಿಕೊಂಡು ಅನ್ನಯ ಮಾಡಿದೆ. (ಅ|| ವ್ಯಾಖ್ಯಾನ). “ ಸನ್ನಿಧತ್ತೇ ತಿಸ್ಥತಿ ” ಎಂಬ ವಾ|| ಪಾಠಕ್ಕಿಂತ ಈ ಅ|| ಪಾಠವೇ ಮೇಲು.

ಪ್ರಾಣನು ತಾನೇ ಇದ್ದುಕೊಂಡಿರುವನು (ಪ್ರಾತಿಷ್ಠತೇ=ಪ್ರತಿಷ್ಠತಿ)¹. ಆದರೆ ಪ್ರಾಣಾಪಾನಗಳ ಮಧ್ಯದಲ್ಲಿ, ಅಂದರೆ ಹೊಕ್ಕುಳಲ್ಲಿ ಸಮಾನ (ವಿರುತ್ತದೆ). ತಿಂದದ್ದನ್ನೂ ಕುಡಿದದ್ದನ್ನೂ ಸಮವಾಗಿ ತೆಗೆದುಕೊಂಡೊಯ್ಯುವದರಿಂದ (ಇದಕ್ಕೆ) ಸಮಾನ (ವೆಂದು ಹೆಸರು); (ಹಿ) ಏಕೆಂದರೆ ಈ ಹೋಮಮಾಡಿದ್ದುಂಟಲ್ಲ, ಎಂದರೆ ತಿಂದದ್ದು, ಕುಡಿದದ್ದು-ಎಂಬ ಆತ್ಮಾಗ್ನಿಯಲ್ಲಿ² ಹಾಕಿದ್ದಿದೆಯಲ್ಲ, ಆ ಅನ್ನವನ್ನೂ ಈ (ಸಮಾನವೇ) ಸಮವಾಗಿ ಕೊಂಡೊಯ್ದು (ಕೊಡುತ್ತಿರುವದು), ಆ ತಿಂದದ್ದು, ಕುಡಿದದ್ದು-ಎಂಬ ಕಟ್ಟಿಗೆಯುಳ್ಳ, ಹೊಟ್ಟೆಯೊಳಗಿನ ಅಗ್ನಿಯು ಹೃದಯಸ್ಥಳವನ್ನು ಸೇರಲು ಅದರಿಂದ ಈ ಏಳು ಸಂಖ್ಯೆಯ ಅರ್ಚಿಗಳು³ ಬೆಳಕುಗಳು, ತಲೆಯಲ್ಲಿರುವ ಪ್ರಾಣಗಳ ಮೂಲಕವಾಗಿ ನೋಡುವದು, ಕೇಳುವದು-ಮುಂತಾದ ರೂಪಾದಿವಿಷಯಗಳ ಅರಿವುಗಳು ಹೊರಹೊರಡುತ್ತಿರುವವು,⁴ ಎಂದು ಅಭಿಪ್ರಾಯ.

**ಹೃದಿ ಹ್ಯೇಷ ಆತ್ಮಾ | ಆತ್ಮೈತದೇಕಶತಂ ನಾದೀನಾಂ ತಾಸಾಂ
ಶತಂ ಶತಮೇಕೈಕಸ್ಯಾಂ ದ್ವಾಸಪ್ತಿದ್ವಾಸಪ್ತತಿಃ ಪ್ರತಿ
ಶಾಖಾನಾದೀಸಹಸ್ರಾಣಿ ಭವನ್ತ್ಯಾಸು ನ್ಯಾನಶ್ಚರತಿ || ೬ ||**

೬. ಆ ಆತ್ಮವು ಹೃದಯದಲ್ಲಿಯೇ ಇರುತ್ತದೆ. ಇಲ್ಲಿ ನೂರೊಂದು ನಾಡಿಗಳು. (ಇವುಗಳಲ್ಲಿ) ಒಂದೊಂದಕ್ಕೆ ನೂರುನೂರು, ಒಂದೊಂದು ಶಾಖೆಗೆ; ಎಸ್ಪತ್ತೆರಡು ಎಸ್ಪತ್ತೆರಡು ಸಾವಿರ ಪ್ರತಿಶಾಖಾನಾಡಿಗಳು ಇರುವವು. ಇವುಗಳಲ್ಲಿ ನ್ಯಾನವು ಸಂಚರಿಸುತ್ತಿರುವದು.

(ಭಾಷ್ಯ)

೪೩. ಹೃದಿ ಹಿ ಏಷಃ ಪುಣ್ಣುರೀಕಾಕಾರವಾಂಸಪಿಂಡಪರಿಚ್ಛಿನ್ನೇ ಹೃದಯಾ ಕಾಶೇ ಏಷಃ ಆತ್ಮಾ ಆತ್ಮಸಂಯುಕ್ತೋ ಲಿಜ್ಜಾತ್ಮಾ⁵ | ಆತ್ಮ ಅಸ್ಮಿನ್ ಹೃದಯೇ ಏತತ್

1. ಇಂದ್ರಿಯಗಳಲ್ಲಿ ಸಾಮಾನ್ಯವೃತ್ತಿರೂಪದಿಂದ ಪ್ರಾಣವಿದೆ; ಎಂಬರ್ಥವನ್ನು ಮಾಡಬೇಕೆಂದು ತೋರುತ್ತದೆ.

2. ಶರೀರದಲ್ಲಿರುವ ಜಾಠರಾಗ್ನಿಯಲ್ಲಿ ತಿಂದದ್ದೂ ಕುಡಿದದ್ದೂ ಹೋಮವಾಗುವವು ಎಂದು ಭಾವಿಸುವದೂ ಒಂದು ಅಗ್ನಿಹೋತ್ರಕ್ಕೆ ಸಮಾನವು. ಮುಂ. ೨-೧-೮ ನೋಡಿ. ಇದು ಪ್ರಾಸಂಗಿಕವಾದ ಉಪದೇಶ.

3. ಮುಂ. ೨-೧-೮ ನೋಡಿ. ನ್ಯಾನದ ಕಾರ್ಯದ ಫಲವಾಗಿ ಈ ಇಂದ್ರಿಯಗಳ ಅರಿವುಗಳು ಹೊರಹೊಮ್ಮುತ್ತಿರುವವು ಎಂದಭಿಪ್ರಾಯ.

4. “ ಪ್ರಕಾಶಃ ” ಎಂಬ ನಾ|| ಪಾಠದಲ್ಲಿ “ ಪ್ರಕಾಶಗಳು ಹೊರಹೊರಡುತ್ತಿರುವವು; ತಲೆಯಲ್ಲಿರುವಅರಿವು (ಉಂಟಾಗುವದು) ಎಂದು ಅಭಿಪ್ರಾಯ ” ಎಂದು ಕನ್ನಡಿಸಬೇಕು.

5. ಇದಾದ ಬಳಿಕ “ ಜೀವಾತ್ಮಾ ಇತ್ಯರ್ಥಃ ” ಎಂದು ನಾ|| ಪಾಠ.

ಏಕಶತಮ್ ಏಕೋತ್ತರಶತಂ ಸಂಖ್ಯಯಾ ಪ್ರಧಾನನಾಡೀನಾಂ ಭವತಿ | ತಾಸಾಂ ಶತಂ ಶತಮ್ ಏಕೈಕಸ್ಯಾಃ ಪ್ರಧಾನನಾಡ್ಯಾ ಭೇದಾಃ | ಪುನರಪಿ ದ್ವಾಸಪ್ತತಿರ್ದ್ವಾಸಪ್ತತಿಃ ದ್ವೇ ದ್ವೇ ಸಹಸ್ರೇ ಅಧಿಕೇ ಸಪ್ತತಿಶ್ಚ ಸಹಸ್ರಾಣಿ ಸಹಸ್ರಾಣಾಂ ದ್ವಾಸಪ್ತತಿಃ ಪ್ರತಿಶಾಖಾನಾಡೀಸಹಸ್ರಾಣಿ ಪ್ರತಿಪ್ರತಿನಾಡೀಶತಂ ಸಂಖ್ಯಯಾ ಪ್ರಧಾನನಾಡೀನಾಂ ಸಹಸ್ರಾಣಿ ಭವಂತಿ | ಆಸು ನಾಡೀಷು ವ್ಯಾನೋ ವಾಯುಶ್ಚರತಿ | ವ್ಯಾನಃ ವ್ಯಾಪನಾತ್ | ಆದಿತ್ಯಾದಿವ ರಶ್ಮಯೋ ಹೃದಯಾತ್ ಸರ್ವತೋಗಾಮಿನೀಭಿಃ ನಾಡೀಭಿಃ ಸರ್ವದೇಹಂ ಸಂವ್ಯಾಪ್ಯ ವ್ಯಾನೋ ವರ್ತತೇ | ಸನ್ನಿಸ್ಕನ್ನಮುರ್ಮದೇಶೇಷು ವಿಶೇಷೇಣ ಪ್ರಾಣಾಪಾನವೃತ್ತೋಶ್ಚ ಮಧ್ಯೇ ಉದ್ಯುತವೃತ್ತಿವೀರ್ಯವತ್-ಕರ್ಮಕರ್ತಾ ಭವತಿ ||

(ಭಾಷ್ಯಾರ್ಥ)

ಹೃದಯದಲ್ಲಿಯೇ ಕಮಲದ ಆಕಾರದ ಮೂಂಸದ ಮುದ್ದೆಯ ಅಳತೆಗೆ ಸಿಕ್ಕಿರುವ ಹೃದಯಾಕಾಶದಲ್ಲಿಯೇ ಈ ಆತ್ಮವು ಎಂದರೆ ಆತ್ಮನೊಡನೆ ಸೇರಿಕೊಂಡಿರುವ ಲಿಂಗಾತ್ಮವು¹(ಇರುವದು). ಇಲ್ಲಿ ಎಂದರೆ ಈ ಹೃದಯದಲ್ಲಿ ಈ ನೂರೊಂದು ನೂರರ ಮೇಲೊಂದು ಸಂಖ್ಯೆಯ ಮುಖ್ಯನಾಡಿಗಳು ಇರುವವು. ಅವುಗಳಲ್ಲಿ ಒಂದೊಂದು ಮುಖ್ಯನಾಡಿಗೂ ನೂರು ನೂರು ಭೇದಗಳಿರುವವು; ಮತ್ತು (ಒಂದೊಂದಕ್ಕೆ) ಎಪ್ಪತ್ತೆರಡು ಎಪ್ಪತ್ತೆರಡು (ಸಾವಿರ), ಎರಡೆರಡುಸಾವಿರ ಹೆಚ್ಚಾಗಿ ಎಪ್ಪತ್ತುಸಾವಿರ-ಹೀಗೆ ಎಪ್ಪತ್ತೆರಡುಸಾವಿರ ಪ್ರತಿ ಶಾಖಾನಾಡೀಸಹಸ್ರಗಳು ಎಂದರೆ ಮುಖ್ಯನಾಡಿಗಳಿಗಿರುವ ಒಂದೊಂದು ನೂರು ಭೇದಗಳಲ್ಲಿ (ಪ್ರತಿಯೊಂದಕ್ಕೂ ಎಪ್ಪತ್ತೆರಡು) ಸಾವಿರ² ಪ್ರತಿ ಶಾಖಾನಾಡಿಗಳು ಇರುವವು. ಈ ನಾಡಿಗಳಲ್ಲಿ ವ್ಯಾನವೆಂಬ ವಾಯು ಸಂಚರಿಸುತ್ತಿರುವದು. ವ್ಯಾಪಿಸಿಕೊಂಡಿರುವದರಿಂದ ಇದಕ್ಕೆ ವ್ಯಾನವೆಂದು ಹೆಸರು. ಸೂರ್ಯನಿಂದ ಹೊರಡುವ ರಶ್ಮಿಗಳಂತೆ ಹೃದಯದಿಂದ ಎಲ್ಲಾ ಕಡೆಗೂ ಹೋಗಿರುವ ನಾಡಿಗಳಿಂದ ದೇಹವೆಲ್ಲವನ್ನೂ ಚೆನ್ನಾಗಿ ವ್ಯಾಪಿಸಿಕೊಂಡು ವ್ಯಾನವು (ಕೆಲಸ) ಮಾಡುತ್ತಿರುತ್ತದೆ. (ಅದರಲ್ಲಿಯೂ) ಸಂದುಗಳು, ಹೆಗಲುಗಳು, ಮರ್ಮಸ್ಥಳಗಳು-

1. ಲಿಂಗಶರೀರವು ಆತ್ಮನಿಗೆ ಉಪಾಧಿಯಾಗಿರುವದರಿಂದ ಇದನ್ನು ಆತ್ಮನೆಂದು ಕರೆದಿದೆ. ಹೃದಯವು ಮನಸ್ಸಿಗೆ ಸ್ಥಾನವೆಂದು ಅಭಿಪ್ರಾಯವನ್ನು ಸೂಚಿಸಿ ಹೇಳಿದ್ದು.
2. ಈ ಲೆಕ್ಕದಂತೆ ೧೦೦ ಪ್ರಧಾನ ನಾಡಿಗಳು; ೧೦೦X೧೦೦ = ೧೦೦೦೦ ಶಾಖಾನಾಡಿಗಳು ಮತ್ತು ೧೦೦೦೦X೨೬೦೦ = ೨೬ ಕೋಟಿ ೨೬ ಲಕ್ಷ ಪ್ರತಿ ಶಾಖಾನಾಡಿಗಳು. ಹೀಗೆ ಒಟ್ಟು ೨೬ ಕೋಟಿ ೨೬ ಲಕ್ಷದಮೇಲೆ ೧೦ ಸಾವಿರದ ೨೦೧ ನಾಡಿಗಳಾಗುವವು. ಆದರೆ ಅನೇಕ ಮುಖ್ಯನಾಡಿಗಳು, ಸುಷುಮ್ಮೆ ಎಂಬ ಮತ್ತೊಂದು ಮುಖ್ಯನಾಡಿ ಇದೆ; ಶಾಖೋಪಶಾಖೆಗಳಾಗಿರುವ ನಾಡಿಗಳಲ್ಲಿ ವ್ಯಾನವು ಕೆಲಸಮಾಡುತ್ತಿರುತ್ತದೆ-ಎಂಬುದಿಷ್ಟರಲ್ಲಿಯೇ ವಾಕ್ಯಕ್ಕೆ ತಾತ್ಪರ್ಯವನ್ನು ಕಲ್ಪಿಸಬೇಕು.

ಇವುಗಳಲ್ಲಿ ವಿಶೇಷವಾಗಿ¹ ಪ್ರಾಣಾಪಾನವೃತ್ತಿಗಳ ನಡುವೆ² ಹೊರತೋರುವ ವೃತ್ತಿ ಯುಳ್ಳದ್ದಾಗಿ ವೀರ್ಯವಂತವಾದ ಕೆಲಸಗಳನ್ನೂ³ ಮಾಡುತ್ತಾ ಇರುತ್ತದೆ.

**ಅಭೈಕಯೋರ್ಧ್ವ ಉದಾನಃ ಪುಣ್ಯೇನ ಪುಣ್ಯಂ ಲೋಕಂ
ನಯತಿ. ಪಾಪೇನ ಪಾಪಮುಭಾಭ್ಯಾಮೇವ ಮನುಷ್ಯ
ಲೋಕಮ್** || ೨ ||

೨. ಇನ್ನು ಒಂದು (ನಾಡಿಯಿಂದ) ಮೇಲಕ್ಕೆ ಉದಾನವು ಪುಣ್ಯ ದಿಂದ ಪುಣ್ಯಲೋಕಕ್ಕೂ ಪಾಪದಿಂದ ಪಾಪಲೋಕಕ್ಕೂ ಎರಡೂ ಸೇರಿಸ್ಪ ರಿಂದ ಮನುಷ್ಯಲೋಕಕ್ಕೂ ಒಯ್ಯುತ್ತಿರುವದು.

(ಭಾಷ್ಯ)

೪೪. ಅಥ ಯಾ ತು ತತ್ರ ಏಕಶತಾನಾಂ ನಾಡೀನಾಂ ಮಧ್ಯೇ ಉರ್ಧ್ವಗಾ ಸುಷುಮ್ನಾಖ್ಯಾ ನಾಡೀ ತಯಾ ಏಕಯಾ ಉರ್ಧ್ವಃ ಸನ್ ಉದಾನೋ ವಾಯುಃ ಆಪಾದತಲಮಸ್ತಕವೃತ್ತಿಃ ಸಂಚರನ್ ಪುಣ್ಯೇನ ಕರ್ಮಣಾ ಶಾಸ್ತ್ರವಿಹಿತೇನ ಪುಣ್ಯಂ ಲೋಕಂ ದೇವಾದಿಸ್ಥಾನಲಕ್ಷಣಂ ನಯತಿ ಪ್ರಾಪಯತಿ | ಪಾಪೇನ ತದ್ವಿಪರೀತೇನ ಪಾಪಂ ನರಕಂ ತೀರ್ಯಗೋಚ್ರೇನ್ಯಾದಿಲಕ್ಷಣಮ್, ಉಭಾಭ್ಯಾಂ ಸಮಪ್ರಧಾನಾಭ್ಯಾಂ ಪುಣ್ಯಪಾಪಾಭ್ಯಾಮೇವ ಮನುಷ್ಯಲೋಕಂ 'ನಯತಿ' ಇತ್ಯನುವರ್ತತೇ ||

(ಭಾಷ್ಯಾರ್ಥ)

ಇನ್ನು ಈ ನೂರೊಂದು ನಾಡಿಗಳೊಳಗೆ ಮೇಲಕ್ಕೆ ಹೋಗಿರುವ ಸುಷುಮ್ನೆಯೆಂಬ ಹೆಸರಿನ ನಾಡಿ (ಯೊಂದಿದೆ) ಯಷ್ಟೆ, ಆ ಒಂದರಿಂದ ಅಂಗಾಲಿನಿಂದ ನೆತ್ತಿಯ ವರೆಗೂ ವೃತ್ತಿಯುಳ್ಳದ್ದಾಗಿ ಸಂಚರಿಸುವ ಉದಾನ ವಾಯುವು ಮೇಲಕ್ಕೆ ಹೊರಟು⁴ ಪುಣ್ಯಕರ್ಮದಿಂದ ಎಂದರೆ ಶಾಸ್ತ್ರವಿಹಿತವಾದ ಕರ್ಮದಿಂದ ಪುಣ್ಯಲೋಕಕ್ಕೆ ಎಂದರೆ ದೇವತೆಗಳ ಸ್ಥಾನವೇ ಮುಂತಾದ ರೂಪದ (ಲೋಕಕ್ಕೆ) ಒಯ್ಯುವದು, ಕರೆದು ಕೊಂಡು ಹೋಗುವದು. ಪಾಪದಿಂದ ಎಂದರೆ ಅದಕ್ಕೆ ವಿರುದ್ಧವಾಗಿರುವ⁵ ಕರ್ಮ

1. ಮಿಕ್ಕ ಕಡೆಗಳಲ್ಲಿ ಸಾಮಾನ್ಯವಾಗಿ ಕೆಲಸಮಾಡುತ್ತದೆ.
2. ಪ್ರಾಣಾಪಾನಗಳು ಕೆಲಸಮಾಡದೆ ಇರುವಾಗ.
3. ಛಾ. ಛಾ. ೧-೩-೩ ; ೧-೩-೫ ನೋಡಿರಿ.
4. ಸುಷುಮ್ನೆಯಿಂದ ಮೇಲಕ್ಕೆ ಹೊರಟು ಆಯಾ ಲೋಕಕ್ಕೊಯ್ಯುವದು ಎಂದರ್ಥ ಸಲ್ಲ. ಸುಷುಮ್ನೆಯಿಂದ ಬ್ರಹ್ಮಲೋಕಕ್ಕೆ ಮಾತ್ರ ಉದಾನವು ಒಯ್ಯುತ್ತದೆ. ಉತ್ಪಾಂತ್ಯಿಯಾಗುವದು ಉದಾನದಿಂದ ಎಂಬುದು ಪ್ರಕೃತ.
5. ಮಾಡಬಾರದೆಂದು ಶಾಸ್ತ್ರದಲ್ಲಿ ಹೇಳಿರುವ.

ದಿಂದ ಪಾಪಲೋಕಕ್ಕೆ ಎಂದರೆ ಕೀಳುಪ್ರಾಣಿಗಳ ಜನ್ಮವೇ ಮುಂತಾದ ನರಕಕ್ಕೆ¹ (ಒಯ್ಯುವದು). ಎರಡರಿಂದಲೂ ಎಂದರೆ ಸಮಪ್ರಧಾನವಾಗಿರುವ² ಪುಣ್ಯಪಾಪಗಳಿಂದಲೇ ಮನುಷ್ಯಲೋಕಕ್ಕೆ "ಒಯ್ಯುವದು"-ಎಂಬ (ಮಾತು) ಇಲ್ಲಿಗೂ ಸೇರಿ ಬಂದಿರುತ್ತದೆ.

ಪ್ರಾಣವು ಅಧ್ಯಾತ್ಮಾಧಿಭೂತಗಳನ್ನು ಧರಿಸಿರುವ ಬಗೆ

ಆದಿತ್ಯೋ ಹ ವೈ ಬಾಹ್ಯಃ ಪ್ರಾಣ ಉದಯತೈಷ ಹ್ಯೇನಂ
ಚಾಕ್ಷುಷಂ ಪ್ರಾಣಮನುಗೃಹ್ಣಾನಃ | ಪೃಥಿವ್ಯಾಂ ಯಾ ದೇವತಾ
ಸೈಷಾ ಪುರುಷಸ್ಯಾಪಾನಮವಷ್ಟಭ್ಯಾನ್ತರಾ ಯದಾಕಾಶಃ ಸ
ಸಮಾನೋ ವಾಯುವ್ಯಾನ್ತಃ

|| ೮ ||

೮. ಆದಿತ್ಯನೇ ಹೊರಗಿನ ಪ್ರಾಣವು. ಇವನೇ ಅಲ್ಲವೆ, ಈ ಚಾಕ್ಷುಷಪ್ರಾಣನಿಗೆ ಅನುಗ್ರಹವನ್ನು ಮಾಡುತ್ತಾ ಉದಯಿಸುವನು? ಪೃಥಿವಿಯಲ್ಲಿರುವ ದೇವತೆಯುಂಟಷ್ಟೆ, ಆ ಇದು ಪುರುಷನ ಅಪಾನವನ್ನು ಆಶ್ರಯಿಸಿ (ಕೆಲಸಮಾಡುತ್ತಿರುತ್ತದೆ). ನಡುವೆ ಇರುವ ಆಕಾಶವಿದೆಯಷ್ಟೆ, (ಅದು) ಸಮಾನವು. ವಾಯುವೇ ವ್ಯಾನವು.

(ಭಾಷ್ಯ)

೪೫. ಆದಿತ್ಯೋ ಹ ವೈ ಪ್ರಸಿದ್ಧೋ ಹಿ ಅಧಿದೈವತಂ ಬಾಹ್ಯಃ ಪ್ರಾಣಃ | ಸ ಏಷ ಉದಯತಿ ಉದ್ಗಚ್ಛತಿ | ಏಷ ಹಿ ಏನಮ್ ಅಧ್ಯಾತ್ಮಿಕಂ ಚಕ್ಷುಷಿ ಭವಂ ಚಾಕ್ಷುಷಂ ಪ್ರಾಣಂ ಪ್ರಕಾಶೇನ ಅನುಗೃಹ್ಣಾನಃ ರೂಪೋಪಲಬ್ಧಾ ಚಕ್ಷುಷ ಆಲೋಕಂ ಕುರ್ವನ್ ಇತ್ಯರ್ಥಃ | ತಥಾ ಪೃಥಿವ್ಯಾಮ್ ಅಭಿಮಾನಿನೀ ಯಾ ದೇವತಾ ಪ್ರಸಿದ್ಧಾ ಸೈಷಾ ಪುರುಷಸ್ಯ ಅಪಾನಮ್ ಅಪಾನವೃತ್ತಿಮ್ ಅವಷ್ಟಭ್ಯ ಆಕೃಷ್ಯ ವಶೀಕ್ರತ್ಯ ಅಥ ಏವಾಪಕರ್ಷಣೇನ ಅನುಗ್ರಹಂ ಕುರ್ವತೀ ವರ್ತತೀ ಇತ್ಯರ್ಥಃ | ಅನ್ಯಥಃ ಹಿ ಶರೀರಂ ಗುರುತ್ವಾತ್ ಪತೇತ್ | ಸಾವಕಾಶೇ ವಾ ಉದ್ಗಚ್ಛೇತ್ | ಯದೇತತ್ ಅನ್ತರಾ ಮಧ್ಯೇ ದ್ಯಾವಾಪೃಥಿವ್ಯೋಃ ಯ ಆಕಾಶಃ ತತ್ಪ್ರೋಕ್ತಾ ವಾಯುಃ ಆಕಾಶ

1. ತಿರ್ಯಕ್ ಪ್ರಾಣಿಗಳ ಜನ್ಮ, ಸ್ಥಾವರಪ್ರಾಣಿಗಳ ಜನ್ಮ-ಇವುಗಳಲ್ಲಿ ದುಃಖವು ಹೆಚ್ಚಾಗಿರುವದರಿಂದ ಅವೂ ನರಕವೇ ಎಂದು ಭಾವ.

2. ಪುಣ್ಯವು ಹೆಚ್ಚಾದಾಗ ದೇವಾಧಿಪಾನವೂ, ಪಾಪವು ಹೆಚ್ಚಾದಾಗ ತಿರ್ಯಕ್ ಪ್ರಾಣಿಗಳೇ ಮುಂತಾದವುಗಳೇ ಲೋಕವೂ ಇವೆರಡೂ ಸಮಾನವಾದಾಗ ಮನುಷ್ಯ ಲೋಕವೂ ಬರುವದು. ಸಮವಾದಾಗಲೂ ಪುಣ್ಯಪಾಪಗಳ ಫಲದ ಪ್ರಾಧಾನ್ಯದಂತೆ ಆಯಾ ಜನ್ಮವು ಬರುತ್ತದೆ-ಎಂದು ಊಹಿಸಬೇಕು.

ಉಚ್ಯತೇ | ಮಜ್ಜಾಸ್ಥವತ್ | ಸ ಸಮಾನಃ | ಸ ಸಮಾನಮನುಗೃಹ್ಣಾನ್ಮೋ ವರ್ತತೇ
 ಇತ್ಯರ್ಥಃ | ಸಮಾನಸ್ಯ ಅನ್ತರಾಕಾಶಸ್ಥತ್ವಸಾಮಾನ್ಯತ್ | ಸಾಮಾನ್ಯೇನ ಚ ಯೋ
 ಬಾಹ್ಯೋ ವಾಯುಃ ಸಃ ವ್ಯಾಪ್ತಿಸಾಮಾನ್ಯತ್ ವ್ಯಾನಃ | ವ್ಯಾನಮ್ ಅನು
 ಗೃಹ್ಣಾನ್ಮೋ ವರ್ತತೇ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಆದಿತ್ಯನೇ ಪ್ರಸಿದ್ಧನಾದ ಅಧಿದೈವತನಾದ ಹೊರಗಿನ¹ ಪ್ರಾಣನಷ್ಟೆ, ಆ ಈತನು ಉದಯಿಸುವನು, ಮೇಲಕ್ಕೆ ಬರುವನು. ಇವನೇ ಅಲ್ಲವೆ, ಈ ಆಧ್ಯಾತ್ಮಿಕವಾದ ಚಕ್ಷುಸ್ಸಿನಲ್ಲಿರುತ್ತದರಿಂದ ಚಾಕ್ಷುಷನಾಗಿರುವ ಪ್ರಾಣವನ್ನು ಬೆಳಕಿನಿಂದ ಅನುಗ್ರಹಿಸುತ್ತಾ, ಎಂದರೆ ರೂಪವನ್ನು ಅರಿಯುವದಕ್ಕೆ ಕಣ್ಣಿಗೆ ಬೆಳಕನ್ನುಂಟುಮಾಡುವವನಾಗಿ (ಉದಯಿಸುವನು) ಎಂದರ್ಥ. ಇದರಿಂದ ಪೃಥಿವಿಯಲ್ಲಿ ಅಭಿಮಾನಿಯಾಗಿರುವ ದೇವತೆಯುಂಟಷ್ಟೆ, ಪ್ರಸಿದ್ಧವಾದ ಆ ಈ ದೇವತೆಯು² ಪುರುಷನ ಅಪಾನವನ್ನು ಎಂದರೆ ಅಪಾನವೃತ್ತಿಯನ್ನು ಆಶ್ರಯಿಸಿ (ಅದನ್ನು) ಎಳೆದು ವಶಗೊಳಿಸಿಕೊಂಡು ಕೆಳಕ್ಕೆ ಜಗ್ಗುತ್ತಾ ಅನುಗ್ರಹವನ್ನು ಮಾಡುತ್ತಾ ಇರುತ್ತದೆ ಎಂದರ್ಥ. ಏಕೆಂದರೆ ಹಾಗಿಲ್ಲದಿದ್ದರೆ ಶರೀರವು ಭಾರವಾಗಿರುವದರಿಂದ ಬೀಳಬೇಕಾಗುತ್ತಿತ್ತು. ಅಥವಾ ಅಪಕಾಶವಿರುವಲ್ಲಿ ಮೇಲಕ್ಕೆರಬೇಕಾಗುತ್ತಿತ್ತು³. (ಇನ್ನು) ದ್ಯುಲೋಕ, ಪೃಥಿವಿ-ಇವೆರಡರ ನಡುವೆ ಇರುವ ಅಪಕಾಶವಿದೆಯಲ್ಲ, ಅದರಲ್ಲಿರುವ ವಾಯುವನ್ನೇ (ಇಲ್ಲಿ) ಅಕಾಶವೆಂದಿದೆ. ಮಂಚಿಕೆಯಲ್ಲಿ (ರುವವರನ್ನು ಮಂಚಿಕೆಯೆಂದು ಕರೆಯುವಂತೆಯೇ⁴ ಇದು. ಈ ಅಕಾಶವೇ ಸಮಾನವು; ಸಮಾನ(ವೃತ್ತಿ)ಯನ್ನು ಅನುಗ್ರಹಿಸುತ್ತಾ ಇರುತ್ತದೆ ಎಂದರ್ಥ; ಏಕೆಂದರೆ ಸಮಾನವು (ನಡುವೆ ಇರುವದರಿಂದ) ನಡುವಿನ

1. ಹೊರಗೆ ಅಧಿದೈವತರೂಪದಿಂದ ಸೂರ್ಯಾದಿಗಳಾಗಿರುವ ಪ್ರಾಣನೇ ಒಳಗೆ ಚಕ್ಷುರಾದಿವ್ಯಾಪಾರಗಳನ್ನು ಮಾಡಿಸುತ್ತಿರುವನು ಎಂದರ್ಥ. ಭಾಷ್ಯದಲ್ಲಿ “ ಸ ಏಷಃ ” ಎಂಬ ಮಾತುಗಳನ್ನು ಉದಯತಿ ಎಂಬಲ್ಲಿ ಅನ್ವಯಕ್ಕಾಗಿ ಇಟ್ಟುಕೊಂಡಿದೆ.

2. ಪೃಥಿವೀದೇವತೆಯು. ತೈ. ಭಾ. ೨-೨ (ಭಾ. ಭಾ. ೧೨೪) ನೋಡಿ. ಇದು ಅಗ್ನಿ ದೇವತೆಯೆಂದು ಬೃ. ೩-೯-೧೦ ರ ಆಧಾರದಿಂದ ಅ|| ವ್ಯಾಖ್ಯಾನಕಾರರು ಬರೆದಿದ್ದಾರೆ; ಆದರೆ ಇದಕ್ಕೆ ಭಾಷ್ಯಾಧಾರವಿಲ್ಲ. ಬೃ. ಭಾ. ವನ್ನು ನೋಡಿ.

3. ಮನುಷ್ಯನು ನೆಚ್ಚಿಗೆ ಕಾಲೂರಿ ನಿಂತುಕೊಳ್ಳುವದಕ್ಕೆ ಅಪಾನವೃತ್ತಿಯನ್ನು ಎಳೆದಿಟ್ಟುಕೊಂಡಿರುವ ಪೃಥಿವೀದೇವತೆಯ ಸಹಾಯವು ಬೇಕು.

4. “ ಮಂಚಿಕೆಗಳು ಕೂಗುತ್ತವೆ ” ಎಂದರೆ ಮಂಚಿಕೆಯ ಮೇಲೆ ಕೂತಿರುವವರು ಕೂಗುತ್ತಾರೆ ಎಂದರ್ಥ; ಇದರಂತೆ ಅಕಾಶವು ಎಂದರೆ ಅಕಾಶದಲ್ಲಿರುವ ವಾಯು ಎಂದರ್ಥ.

ಆಕಾಶದಲ್ಲಿರುವದೆಂಬುದು (ಇವೆರಡಕ್ಕೂ) ಸಮಾನವಾಗಿರುತ್ತದೆ¹. ಮತ್ತು ಸಾಮಾನ್ಯವಾಗಿ² ಹೊರಗಿರುವ ವಾಯುವಿದೆಯೆಲ್ಲ, ಅದು ವ್ಯಾಪ್ತಿ ಎಂಬ ಹೋಲಿಕೆಯಿಂದ ವ್ಯಾನವು; ಎಂದರೆ ವ್ಯಾನವನ್ನು ಅನುಗ್ರಹಿಸುತ್ತಿರುವದು-ಎಂದಭಿಪ್ರಾಯ.

ತೇಜೋ ಹ ವಾ ಉದಾನಸ್ತಸ್ಮಾದುಪಶಾಂತತೇಜಾಃ |

ಪುನರ್ಭವಮಿನ್ದ್ರಿಯೈರ್ನುನಸಿ ಸಂಪದ್ಯಮಾನ್ಯೈಃ || ೯ ||

೯. ತೇಜಸ್ಸೇ ಉದಾನವು. ಆದ್ದರಿಂದ ತೇಜಸ್ಸು ಉಪಶಾಂತವಾದವನು ಮುರುಹುಟ್ಟನ್ನು ಮನಸ್ಸಿನಲ್ಲಿ ಸೇರಿಕೊಂಡ ಇಂದ್ರಿಯಗಳೊಡನೆ (ಹೊಂದುತ್ತಾನೆ).

(ಭಾಷ್ಯ)

೪೬. ಯದ್ ಬಾಹ್ಯಂ ಹ ವೈ³ ಪ್ರಸಿದ್ಧಂ ಸಾಮಾನ್ಯಂ⁴ ತೇಜಃ ತತ್ ಶರೀರೇ ಉದಾನಃ | ಉದಾನಂ ವಾಯುಮ್ ಅನುಗೃಹ್ಣಾತಿ ಸ್ವೇನ ಪ್ರಕಾಶೇನ ಇತ್ಯಭಿಪ್ರಾಯಃ | ಯಸ್ಮಾತ್ ತೇಜಃಸ್ವಭಾವಃ ಬಾಹ್ಯತೇಜೋಽನುಗೃಹೀತಃ ಉತ್ಕ್ರಾಂತಿಕರ್ತಾ, ತಸ್ಮಾದ್ಯದಾ ಲೌಕಿಕಃ ಪುರುಷಃ ಉಪಶಾಂತತೇಜಾಃ ಭವತಿ ಉಪಶಾಂತಂ ಸ್ವಾಭಾವಿಕಂ ತೇಜಃ ಯಸ್ಯ ಸಃ, ತದಾ ತಂ ಕ್ಷೀಣಾಯುಷಂ ಮುಮೂಷುಂ ವಿದ್ಯಾತ್ | ಸಃ ಪುನರ್ಭವಂ ಶರೀರಾಂತರಂ ಪ್ರತಿಪದ್ಯತೇ | ಕಥಮ್ ? ಸಹ ಇನ್ದ್ರಿಯೈಃ ಮನಸಿ ಸಂಪದ್ಯಮಾನ್ಯೈಃ ಪ್ರವಿಶದ್ಭಿಃ ವಾಗಾದಿಭಿಃ ||

(ಭಾಷ್ಯಾರ್ಥ)

ಹೊರಗೆ ಪ್ರಸಿದ್ಧವಾದ ಸಾಮಾನ್ಯವಾದ⁴ ತೇಜಸ್ಸಿದೆಯೆಲ್ಲ, ಅದೇ ಶರೀರದಲ್ಲಿ ಉದಾನವು; ಉದಾನವಾಯುವನ್ನು ತನ್ನ ಪ್ರಕಾಶದಿಂದ ಅನುಗ್ರಹಿಸುತ್ತಿರುವದು, ಎಂದರ್ಥ. ಹೀಗೆ ಉತ್ಕ್ರಮಣವನ್ನುಂಟುಮಾಡುವ (ಉದಾನವಾಯುವು) ಹೊರಗಿನ ತೇಜಸ್ಸಿನಿಂದ ಅನುಗ್ರಹಿತವಾಗಿ ತೇಜಸ್ಸಿನ ಸ್ವಭಾವವುಳ್ಳದ್ದಾಗಿರುವದಲ್ಲ, ಆ ಕಾರಣ

1. ಹೊರಗಿನ (ಆಕಾಶ) ವಾಯು ದ್ಯಾವಾಪೃಥಿವಿಗಳ ನಡುವೆ ಇರುತ್ತದೆ. ಸಮಾನವು ದೇಹದ ನಡುಭಾಗವಾದ ಹೊಕ್ಕಳಲ್ಲಿರುತ್ತದೆ.
2. ವಿಶೇಷತ್ವಗಳಲ್ಲಿ ವಿಶೇಷರೂಪದಿಂದಲ್ಲದೆ ಸಾಮಾನ್ಯವಾಗಿ ವಾಯುವಾಗಿ ಎಲ್ಲೆಲ್ಲಿಯೂ ಇರುವ.
3. “ವಾನ” ಎಂದು ಉಪನಿಷತ್ತಿನಲ್ಲಿಯೂ ಭಾಷ್ಯದಲ್ಲಿಯೂ ವಾ|| ಪಾಠದಲ್ಲಿದೆ.
4. “ಸಾಮಾನ್ಯೇ” ಎಂಬ ಅ|| ಪಾಠಕ್ಕಿಂತ ಈ ವಾ|| ಪಾಠವು ಉತ್ತಮ.
5. ಅದಿತ್ಯರೂಪವಾದ ವಿಶೇಷತೇಜಸ್ಸಲ್ಲ, ಬಿಸಿಲುಬೆಳಕುಗಳ ರೂಪದಲ್ಲಿ ಹೊರಗೆಲ್ಲ ಇರುವ ತೇಜಸ್ಸು.

ದಿಂದ ಯಾವಾಗ (ಈ) ಲೋಕದಲ್ಲಿರುವ ಪುರುಷನು ಉಪಶಾಂತತೇಜನಾಗುವನೋ ತನ್ನಲ್ಲಿ ಸ್ವಭಾವದಿಂದಿರುವ ತೇಜಸ್ಸು ಅರಿಹೋದವನಾಗುವನೋ^೧ ಆಗ ಅವನನ್ನು ಆಯುಸ್ಸು ಮುಗಿದವನು, (ಇನ್ನು) ಸಾಯುವವನು ಎಂಬುದು ತಿಳಿದು ಕೊಳ್ಳಬೇಕು. ಅವನು ಮರುಹುಟ್ಟನ್ನು ಎಂದರೆ ಬೇರೊಂದು ಶರೀರವನ್ನು^೨ ಪಡೆಯುತ್ತಾನೆ. ಹೇಗೆಂದರೆ ಮನಸ್ಸಿನಲ್ಲಿ ಸೇರಿಕೊಳ್ಳುವ ವಾಕ್ಯೇ ಮುಂತಾದ ಇಂದ್ರಿಯಗಳೊಡನೆ^೩ (ಮರುಹುಟ್ಟನ್ನು ಪಡೆಯುತ್ತಾನೆ).

ಉತ್ಕ್ರಾಂತಿಕ್ರಮ

ಯಚ್ಚಿತ್ತಸ್ತೇನೈಷ ಪ್ರಾಣನಾಯಾತಿ ಪ್ರಾಣಸ್ತೇಜಸಾ ಯುಕ್ತಃ |

ಸಹಾತ್ಮನಾ ಯಥಾಸಂಕಲ್ಪಿತಂ ಲೋಕಂ ನಯತಿ || ೧೦ ||

೧೦. ಯಾವ ಚಿತ್ತದಿಂದ ಕೂಡಿರುವನೋ ಅದರಿಂದ ಇವನು ಪ್ರಾಣವನ್ನು ಹೊಂದುತ್ತಾನೆ. ಪ್ರಾಣನು ತೇಜಸ್ಸಿನಿಂದ ಕೂಡಿ ಆತ್ಮನೊಡನೆ ಸಂಕಲ್ಪಕ್ಕೆ ತಕ್ಕಂತೆ (ಆಯಾ) ಲೋಕಕ್ಕೆ ಒಯ್ಯುತ್ತಾನೆ.

(ಭಾಷ್ಯ)

೪೨. ಮರಣಕಾಲೇ ಯಚ್ಚಿತ್ತೋ ಭವತಿ ತೇನ ಏಷ ಜೀವಃ^೪ ಚಿತ್ತೇನ ಸಂಕಲ್ಪೇನ ಇಂದ್ರಿಯೈಃ ಸಹ ಪ್ರಾಣಂ ಮುಖ್ಯಪ್ರಾಣವೃತ್ತಿಮ್ ಆಯಾತಿ | ಮರಣಕಾಲೇ ಕ್ಷೇಣೇಂದ್ರಿಯವೃತ್ತಿಃ ಸನ್ ಮುಖ್ಯಯಾ ಪ್ರಾಣವೃತ್ತಿಶ್ಚೈವ ಅವತಿಷ್ಠತೇ ಇತ್ಯರ್ಥಃ | ತದಾ ಹಿ^೫ ವದಂತಿ ಜ್ಞಾತಯಃ “ಉಚ್ಛ್ವಸ್ತಿ ಜೀವತಿ” ಇತಿ | ಸ ಚ ಪ್ರಾಣಃ ತೇಜಸಾ ಉದಾನವೃತ್ತ್ಯಾ ಯುಕ್ತಃ ಸನ್ ಸಹಾತ್ಮನಾ ಸ್ವಾಮಿನಾ ಭೋಕ್ತ್ರಾ ಸ ಏವಮ್ ಉದಾನವೃತ್ತಿಶ್ಚೈವ^೬ ಯುಕ್ತಃ ಪ್ರಾಣಃ ತಂ

1. ಮೈಬಿಸಿಯೂ ಕಾಂತಿಯೂ ಕಡಿಮೆಯಾದರೆ. ಸೂ. ಭಾ. ೪-೨-೧೧.

2. ಪುನರ್ಭವವೆಂದರೆ ಬೇರೊಂದು ಶರೀರ ಎಂದು ವ್ಯಾಖ್ಯಾನಕಾರರು ಅರ್ಥಮಾಡಿರುತ್ತಾರೆ. ಆದರೆ ಅದೇನೂ ಅವಶ್ಯವಿಲ್ಲ. ಮತ್ತೊಂದು ಶರೀರವನ್ನು ಪಡೆಯುವದೇ ಮರುಹುಟ್ಟು ಎಂಬುದು ಭಾಷ್ಯಾರ್ಥ. ಸೂ. ಭಾ. ೨-೩-೧೬ ನೋಡಿ.

3. ಭಾ. ೬-೮-೬ ರಲ್ಲಿ ಹೇಳಿರುವ ಉತ್ಕ್ರಾಂತಿಕ್ರಮದ ಸೂಚನೆ. ಇಲ್ಲಿ ವೃತ್ತಿಯ ಲಯವನ್ನು ಮಾತ್ರ ಹೇಳಿದೆಯೇ ಹೊರತು ತತ್ತ್ವಪ್ರಲಯವನ್ನಲ್ಲ. ಸೂ. ಭಾ. ೪-೨-೨.

4. ಇದು ವಾ|| ಪಾಠಃ; ಆ|| ಪಾಠದಲ್ಲಿ “ತೇನೈವ” ಎಂದಿಷ್ಟೇ ಇದೆ.

5. ವಾ|| ಪಾಠಃ; “ತದಾಭಿವದಂತಿ” ಎಂದು ಆ|| ಪಾಠ.

6. “ಉದಾನಃ ಉದಾನವೃತ್ತ್ಯಾ” ಎಂಬ ವಾ|| ಪಾಠದಲ್ಲಿ “ಉದಾನಃ” ಎಂಬ ಮಾತು ಹೆಚ್ಚಾಗಿದೆ.

ಭೋಕ್ತಾರಂ ಪುಣ್ಯಪಾಪಕರ್ಮವಶಾತ್ ಯಥಾ ಸಂಕಲ್ಪಿತಂ ಯಥಾಭಿಪ್ರೇತಂ
ಲೋಕಂ ನಯತಿ ಪ್ರಾಪಯತಿ ||

(ಭಾಷ್ಯಾರ್ಥ)

ಸಾಯುವ ಕಾಲದಲ್ಲಿ ಯಾವ ಚಿತ್ತವುಳ್ಳವನಾಗಿರುವನೋ ಆ ಚಿತ್ತ(ದಿಂದಲೇ) (ಅದೇ) ಸಂಕಲ್ಪದಿಂದಲೇ¹ ಇಂದ್ರಿಯಗಳೊಡನೆ ಮುಖ್ಯಪ್ರಾಣವೃತ್ತಿಯನ್ನು ಸೇರಿ ಕೊಳ್ಳುತ್ತಾನೆ. ಸಾಯುವ ಕಾಲದಲ್ಲಿ ಇಂದ್ರಿಯವೃತ್ತಿಗಳೆಲ್ಲ ಹೋಗಿ ಮುಖ್ಯಪ್ರಾಣ ವೃತ್ತಿಯೊಂದರೊಡನೆಯೇ ಇದ್ದುಕೊಂಡಿರುತ್ತಾನೆ ಎಂದರ್ಥ.² ಆಗಲೇ (ಸುತ್ತಲಿರುವ) ಜ್ಞಾತಿಗಳು “(ಇನ್ನೂ) ಉಸಿರಾಡುತ್ತಿದಾನೆ, ಬದುಕಿದಾನೆ” ಎಂದುಕೊಳ್ಳುತ್ತಿರುವರು. ಆ ಪ್ರಾಣನೂ ತೇಜಸ್ಸಿನಿಂದ ಎಂದರೆ ಉದಾನವೃತ್ತಿಯಿಂದ ಕೂಡಿದವನಾಗಿ ಒಡೆಯನಾದ ಭೋಕ್ತೃವಾದ ಆತ್ಮನೊಡನೆ³, ಹೀಗೆ ಉದಾನವೃತ್ತಿಯಿಂದಲೇ ಕೂಡಿರುವ ಪ್ರಾಣನು ಆ ಭೋಕ್ತೃವನ್ನು ಪುಣ್ಯಪಾಪಕರ್ಮಗಳ ವಶದಿಂದ ಸಂಕಲ್ಪಕ್ಕೆ ತಕ್ಕಂತೆ ಅವನ ಅಭಿಪ್ರಾಯಕ್ಕೆ ತಕ್ಕಂತೆ (ಆಯಾ) ಲೋಕಕ್ಕೆ ಒಯ್ಯುತ್ತಾನೆ ಕರೆದುಕೊಂಡು ಹೋಗಿ (ಆಯಾ ಲೋಕವನ್ನು) ಸೇರಿಸುತ್ತಾನೆ.

ಪ್ರಾಣೋಪಾಸನೆಯ ಫಲ

ಯ ಏವಂ ವಿದ್ವಾನ್ ಪ್ರಾಣಂ ವೇದ | ನ ಹಾಸ್ಯ ಪ್ರಜಾ
ಹೀಯತೇಽಮೃತೋ ಭವತಿ ತದೇಷ ಶ್ಲೋಕಃ || ೧೧ ||

೧೧. ಯಾವನು ಹೀಗೆಂದು ತಿಳಿದುಕೊಂಡು ಪ್ರಾಣವನ್ನು ಅರಿ ಯುವನೋ ಅವನ ಪ್ರಜೆ ನಾಶವಾಗುವದಿಲ್ಲ. ಅವನು ಅವ್ಯತನಾಗುವನು. ಅಲ್ಲಿ ಈ ಶ್ಲೋಕ(ವಿರುತ್ತದೆ):—

(ಭಾಷ್ಯ)

೪೮. ಯಃ ಕಶ್ಚಿದೇವಂ ವಿದ್ವಾನ್ ಯಥೋಕ್ತವಿಶೇಷಣೈರ್ವಿಶಿಷ್ಟಮ್
ಉತ್ಪತ್ತ್ಯದಿಭಿಃ ಪ್ರಾಣಂ ವೇದ ಜಾನಾತಿ ತಸ್ಯ ಇದಂ ಫಲಮ್ ಐಹಿಕಂ ಅನುಷ್ಠಿಕಂ

1. ಗೀ. ೮-೬; ಛಾ. ೩-೧೪-೧.

2. ಇಂದ್ರಿಯಗಳ ಮತ್ತು ಮನಸ್ಸಿನ ವೃತ್ತಿಯು ಪ್ರಾಣದಲ್ಲಿ ಲಯವಾಗುತ್ತದೆ. ಸೂ. ಭಾ. ೪-೨-೩. ಇದುವರೆಗಿನ ಉತ್ಕ್ರಾಂತಿಕ್ರಮವನ್ನು ಹೇಳಿರುವದು ಪ್ರಾಣನು ಹೇಗೆ ಉತ್ಕ್ರಾಂತಿಗೆ ಕಾರಣನಾಗುತ್ತಾನೆ? ಎಂಬ ಪ್ರಶ್ನೆಗೆ ಉತ್ತರವನ್ನು ಹೇಳುವದಕ್ಕೆ ವಿಸ್ತಾರವಾದ ಉತ್ಕ್ರಾಂತಿಕ್ರಮವನ್ನು ಛಾ. ೬-೮; ಬೃ. ೪-೪-ಇವುಗಳಲ್ಲಿ ಕಾಣಬಹುದು.

3. ಪ್ರಾಣವು ತೇಜಸ್ಸಿನೊಡನೆಯೂ ಜೀವದೊಡನೆಯೂ ಕೂಡಿಕೊಳ್ಳುವದೆಂಬುದರ ವಿವರವನ್ನು ಸೂ. ಭಾ. ೪-೨-೪, ೫ ರಲ್ಲಿ ಕೊಟ್ಟಿರುವದರೊಡನೆ ಹೋಲಿಸಿ ನೋಡಿರಿ.

ಚ ಉಚ್ಯತೇ | ನ ಹ ಅಸ್ಯ ನೈವಾಸ್ಯ ವಿದುಷಃ ಪ್ರಜಾಃ ಪುತ್ರಪೌತ್ರಾದಿಲಕ್ಷಣಾ ಹೀಯತೇ ವಿಚ್ಛಿದ್ಯತೇ | ಪತೀತೇ ಚ ಶರೀರೇ ಪ್ರಾಣಸಾಯುಜ್ಯತಯಾ ಅವೃತಃ ಅನುರಣಧರ್ಮಾ ಭವತಿ ||

(ಭಾಷ್ಯಾರ್ಥ)

ಯಾವನೇ ಆಗಲಿ, ಹೀಗೆಂದು ತಿಳಿದುಕೊಂಡು, ಎಂದರೆ ಹಿಂದೆ ಹೇಳಿದ ಉತ್ಪತ್ತಿಯೇ ಮುಂತಾದ (ಈ ವರೆಗೆ) ಹೇಳಿರುವ ವಿಶೇಷಣಗಳಿಂದ ಕೂಡಿದ¹ ಪ್ರಾಣವನ್ನು ಅರಿಯುವನೋ² ಅವನಿಗೆ ಇಹಲೋಕದ ಮತ್ತು ಆ (ಪರ)ಲೋಕದ ಫಲವು (ಭ್ರೂವದೆಂದು ಶ್ರುತಿ) ಹೇಳುತ್ತಿದೆ. ಅವನ ಹೀಗೆಂದು ತಿಳಿದು ಉಪಾಸನೆ ಮಾಡಿದವನ ಮಕ್ಕಳು ಮೊಮ್ಮಕ್ಕಳು ಮುಂತಾದ ರೂಪದ ಪ್ರಜೆಯು (ನ ಹ=ನೈವ) ಹಾಳಾಗುವದಿಲ್ಲ; (ಪ್ರಜಾ ಸಂತತಿಯು) ವಿಚ್ಛೇದವಾಗುವದೇ ಇಲ್ಲ. ಮತ್ತು ಶರೀರವು ಬಿದ್ದ ಬಳಿಕ ಪ್ರಾಣಸಾಯುಜ್ಯವನ್ನು ಹೊಂದಿ³ ಅವ್ಯತನಾಗುತ್ತಾನೆ. ಸಾವಿಲ್ಲದ ಸ್ವಭಾವದವನು⁴ ಆಗುತ್ತಾನೆ.

(ಭಾಷ್ಯ)

೪೯. ತತ್ ಎತಸ್ಮಿನ್ ಅರ್ಥೇ ಸಂಕ್ಷೇಪಾಭಿಧಾಯಕಃ ಏಷಃ ಶ್ಲೋಕಃ ಮನ್ತ್ರಃ ಭವತಿ—

(ಭಾಷ್ಯಾರ್ಥ)

ಅಲ್ಲಿ ಎಂದರೆ ಈ ವಿಷಯದಲ್ಲಿ ಸಂಗ್ರಹವಾಗಿ (ಎಲ್ಲವನ್ನೂ) ತಿಳಿಸುವ ಈ ಶ್ಲೋಕವು ಎಂದರೆ ಮಂತ್ರವು ಇರುತ್ತದೆ:—

ಉತ್ಪತ್ತಿಮಾಯತಿಂ ಸ್ಥಾನಂ
 ವಿಭುತ್ವಂ ಚೈವ ಪಜ್ಞಾಧಾ |
 ಅಧ್ಯಾತ್ಮಂ ಚೈವ ಪ್ರಾಣಸ್ಯ
 ವಿಜ್ಞಾಯಾಮೃತಮಶ್ನುತೇ |
 ವಿಜ್ಞಾಯಾಮೃತಮಶ್ನುತ ಇತಿ

|| ೧೨ ||

1. ಆತ್ಮನಿಂದ ಹುಟ್ಟುವದು, ಕರ್ಮವಾಸನೆಯಿಂದ ಶರೀರಧಾರಣೆ ಮಾಡುವದು, ಪ್ರಾಣಾಪಾನಾದಿಪ್ರತಿಗಳನ್ನು ಮಾಡುತ್ತಾ ಶರೀರದಲ್ಲಿದ್ದು ಉದಾಸವೃತ್ತಿಯಿಂದ ಉತ್ಪ್ರಾಂತಿಯನ್ನು ಹೊಂದುವದು, ಆದಿತ್ಯಾದಿರೂಪಗಳಿಂದ ಹೊರಗೂ ಪ್ರಾಣಾದಿರೂಪಗಳಿಂದ ಒಳಗೂ ಇರುವದು, ಭೋಕ್ತೃವಿನೊಡಗೂಡಿ ಲೋಕಾಂತರಕ್ಕೆ ಹೋಗುವದು—ಎಂಬ ವಿಶೇಷಣಗಳಿಂದ ಕೂಡಿದೆ.

2. ಉಪಾಸನೆಮಾಡುವನೋ. ಜ್ಞಾನವೇ ಮುಖ್ಯವಾದರೂ ಇಲ್ಲಿ ಅಪರವಿದ್ಯೆಯ ಫಲವನ್ನೂ ಉಪಸಂಹಾರಮಾಡಿರುತ್ತದೆ. ಮುಂ. ೧-೨-೧೧ (ಭಾ. ಭಾ. ೪೨) ವನ್ನು ನೋಡಿ. ಇಲ್ಲಿಯವರೆಗೂ ಅಪರವಿದ್ಯೆಯ ಸ್ವರೂಪವನ್ನು ಅನುವಾದಮಾಡಿದಂತೆ ಆಯಿತು.

3. ಉಪಾಸನೆಯನ್ನು ಮಾಡಿ ಸಾಕ್ಷಾತ್ಕಾರಮಾಡಿಕೊಂಡವರಿಗೆ ಶರೀರವು ಬಿದ್ದ ಬಳಿಕ ಆಯಾ ದೇವತೆಯ ಸಾಯುಜ್ಯವಾಗುತ್ತದೆ.

4. ಇದು ಉಪಾಸನೆಯಿಂದ ಪಡೆಯುವ ಅಶೇಷಕ ಮುಕ್ತಿ

೧೨. ಪ್ರಾಣನ ಹುಟ್ಟು, ಬರುವು, ಸ್ಥಾನವು, ವಿಭುತ್ವ, ಐದು ಬಗೆಯ ಅಧ್ಯಾತ್ಮ-(ಇವುಗಳನ್ನು) ಅರಿತುಕೊಂಡರೆ ಅಮೃತವನ್ನು ಪಡೆದು ಕೊಳ್ಳುತ್ತಾನೆ. ಅರಿತುಕೊಂಡರೆ ಅಮೃತವನ್ನು ಪಡೆದುಕೊಳ್ಳುತ್ತಾನೆ.

(ಭಾಷ್ಯ)

೫೦. ಉತ್ಪತ್ತಿಂ ಪರಮಾತ್ಮನಃ ಪ್ರಾಣಸ್ಯ | ಆಯತಿಮ್ ಅಗಮನಮ್ ಮನೋಕೃತೇನ ಅಸ್ಮಿನ್ ಶರೀರೇ | ಸ್ಥಾನಂ ಸ್ಥಿತಿಂ ಚ ಪಾಯುಪಸ್ಯಾದಿಸ್ಥಾನೇಷು | ವಿಭುತ್ವಂ ಚ ಸ್ವಾಮ್ಯಮೇವ ಸಮ್ರಾಡವ ಪ್ರಾಣವೃತ್ತಿಭೇದಾನಾಂ ಪಞ್ಚಾಥಾ ಸ್ಥಾಪನಮ್ | ಬಾಹ್ಯಮ್ ಆದಿತ್ಯಾದಿರೂಪೇಣ ಅಧ್ಯಾತ್ಮಂ ಚೈವ ಚಕ್ಷುರಾದ್ಯಾಕಾರೇಣ ಆವಸ್ಥಾನಂ ವಿಜ್ಞಾಯ ಏವಂ ಪ್ರಾಣಮ್ ಅಮೃತಮ್, ಅಶ್ನುತೇ ಇತಿ | “ವಿಜ್ಞಾಯಾ ಮೃತಮಶ್ನುತೇ” ಇತಿ ದ್ವಿರ್ವಚನಂ ಪ್ರಶ್ನ¹ ಪರಿಸಮಾಪ್ತ್ಯರ್ಥಮ್ ||

(ಭಾಷ್ಯಾರ್ಥ)

ಪ್ರಾಣನಿಗೆ ಪರಮಾತ್ಮನಿಂದ (ಆಗುವ) ಹುಟ್ಟು; ಮನಸ್ಸಿನ ಕರ್ಮದಿಂದ ಈ ಶರೀರಕ್ಕೆ ಬರುವಿಕೆ, ಬಂದು ಸೇರುವದು; ಸ್ಥಾನ ಎಂದರೆ ಪಾಯು, ಉಪಸ್ಯ-ಮುಂತಾದ ಸ್ಥಾನಗಳಲ್ಲಿ ಇರುವಿಕೆ; ವಿಭುತ್ವವು ಎಂದರೆ ಸಮ್ರಾಜನಿಗೆ ಬೇರೆ ಬೇರೆಯಾಗಿರುವ (ಐದು ಬಗೆಯ) ಪ್ರಾಣವೃತ್ತಿಗಳನ್ನು ಐದು ಬಗೆಯಲ್ಲಿ ವಿನಿಯೋಗಿಸಿಟ್ಟಿರುವದು, ಹೊರಗೆ ಆದಿತ್ಯನೇ ಮೊದಲಾದವುಗಳ ರೂಪದಿಂದಲೂ ಒಳಗೆ ಚಕ್ಷುರಾದಿಗಳ ರೂಪದಿಂದಲೂ ಇದ್ದುಕೊಂಡಿರುವಿಕೆ—ಹೀಗೆ ಪ್ರಾಣನನ್ನು² ಅರಿತು ಕೊಂಡರೆ ಅಮೃತವನ್ನು ಪಡೆದುಕೊಳ್ಳುತ್ತಾನೆ. “ಅರಿತುಕೊಂಡರೆ ಅಮೃತವನ್ನು ಪಡೆದುಕೊಳ್ಳುತ್ತಾನೆ” ಎಂದು ಎರಡು ಸಲ ಹೇಳಿರುವದು ಪ್ರಶ್ನೆಯು ಮುಗಿಯಿತೆಂದು ತಿಳಿಸುವದಕ್ಕೆ.



1. “ಪ್ರಶ್ನಾರ್ಥಪರಿಸಮಾಪ್ತ್ಯರ್ಥಮ್” ಎಂದೇ ಅಚ್ಚಿನ ಪುಸ್ತಕಗಳಲ್ಲಿ ಪಾಠವಿದೆ. ಅದು ಪ್ರಶ್ನೆಯು ಎಂದರೆ ಈ ಉಪನಿಷತ್ತಿನಲ್ಲಿ ಮೂರನೆಯ ಭಾಗವು ಮುಗಿಯಿತು ಎಂಬುದನ್ನು ಸೂಚಿಸುವದಕ್ಕೆ ದ್ವಿರುಕ್ತಿ ಬಂದಿದೆ ಎಂದು ಹೇಳಿದರೆ ಸಾಕಾಗಿರುವದರಿಂದ “ಪ್ರಶ್ನ ಪರಿಸಮಾಪ್ತ್ಯರ್ಥಮ್” ಎಂದೇ ಪಾಠವನ್ನು ಇಟ್ಟುಕೊಂಡಿದೆ.

2. ಇಲ್ಲಿ ಪ್ರಾಣನ ಉತ್ಪತ್ತಾದಿಗಳನ್ನು ಮಾತ್ರ ತಿಳಿದರೆ ಸಾಲದು, ಉತ್ಪತ್ತಿಯೇ ಮುಂತಾದ ವಿಶೇಷಣಗಳಿಂದ ಕೂಡಿದ ಪ್ರಾಣವನ್ನೇ ಉಪಾಸನೆಮಾಡಬೇಕು-ಎಂಬುದನ್ನು ತಿಳಿಸುವದಕ್ಕೆ ಹಿಂದಿನ ಮಂತ್ರದಲ್ಲಿ ಹೇಳಿರುವ “ಪ್ರಾಣಮ್” ಎಂಬ ಮಾತನ್ನು ಭಾಷ್ಯಕಾರರು ಸೇರಿಸಿಕೊಂಡಿರುತ್ತಾರೆ.

ನಾಲ್ಕನೆಯ ಪ್ರಶ್ನೆ

ಮುಂದಿನ ಗ್ರಂಥದ ಸಂಬಂಧ

(ಭಾಷ್ಯ)

೫೧. “ ಅಥ ಹೈನಂ ಸೌರ್ಯಾಯಣೇ ಗಾಗ್ಯಃ ಪಪ್ರಚ್ಛ ” | ಪ್ರಶ್ನತ್ರಯೇಣ ಅಪರವಿದ್ಯಾಗೋಚರಂ ಸರ್ವಂ ಪರಿಸಮಾಪ್ಯ ಸಂಸಾರಂ ವ್ಯಾಕೃತವಿಷಯಂ ಸಾಧ್ಯ ಸಾಧನಲಕ್ಷಣಮ್ ಅನಿತ್ಯಮ್ ಅಥೇದಾನೀಮ್ ಅಸಾಧ್ಯಸಾಧನಲಕ್ಷಣಮ್¹ ಅಪ್ರಾಣಮ್, ಅಮನಃ, ಅಗೋಚರಮ್, ಅತೀಂದ್ರಿಯವಿಷಯಮ್² ಶಿವಂ ಶಾನ್ತಮ್ ಅವಿಕೃತಮ್ ಅಕ್ಷರಂ ಸತ್ಯಂ ಪರವಿದ್ಯಾಗಮ್ಯಂ ಪುರುಷಾಖ್ಯಂ ಸಬಾಹ್ಯಾಭ್ಯಂತರಮ್ ಅಜಂ ವಕ್ತವ್ಯಮ್ ಇತಿ ಉತ್ತರಂ ಪ್ರಶ್ನತ್ರಯಮ್ ಆರಭ್ಯತೇ—

(ಭಾಷಾರ್ಥ)

“ ಆಮೇಲೆ ಈತನನ್ನು ಸೌರ್ಯಾಯಣಿ ಗಾಗ್ಯನು ಹೀಗೆಂದು ಪ್ರಶ್ನೆ ಮಾಡಿದನು ” (ಎಂದು ಮೊದಲಾಗಿರುವ ಗ್ರಂಥದ ಸಂಬಂಧವೇನೆಂದರೆ): (ಹಿಂದೆ) ಮೂರು ಪ್ರಶ್ನೆಗಳಿಂದ ವ್ಯಾಕೃತವಿಷಯವಾಗಿ³ ಸಾಧ್ಯಸಾಧನರೂಪವಾಗಿ ಅನಿತ್ಯವಾಗಿರುವ ಅಪರವಿದ್ಯೆಯ ವಿಷಯವೆಲ್ಲವನ್ನೂ⁴ (ಹೇಳಿ) ಮುಗಿಸಿದ ಬಳಿಕ, ಇನ್ನು ಈಗ ಸಾಧ್ಯಸಾಧನರೂಪವಲ್ಲದ⁵ ಪ್ರಾಣವಿಲ್ಲದ, ಮನಸ್ಸಿಲ್ಲದ, ವಿಷಯವಿಲ್ಲದ,⁶ ಇಂದ್ರಿಯ

1. “ ಸಾಧ್ಯಸಾಧನವಿಲಕ್ಷಣಮ್ ಎಂದು ವಾ|| ಪಾಠ.
2. ಅತೀಂದ್ರಿಯಮ್, ಅವಿಷಯಮ್ ಎಂದು ವಾ|| ಪಾಠ.
3. “ ಕ್ರಿಯಾಕಾರಕಫಲರೂಪವಾಗಿ ವಿಂಗಡವಾಗಿರುವ ” ಎಂದರ್ಥ. ಇದರಲ್ಲಿ ಅವ್ಯಾಕೃತವೂ ಒಂದರ್ಥದಲ್ಲಿ ಸೇರಿಯೇ ಹೋಗಿದೆ. ಮುಂ. ಭಾ. ೧-೨-೧೨ (ಭಾ. ಭಾ. ೪೫) “ ಅವ್ಯಕ್ತಾದಿಸ್ಥಾವರಾನಾನ್ ವ್ಯಾಕೃತಾವ್ಯಾಕೃತಲಕ್ಷಣಾನ್ ” ಎಂಬ ವಾಕ್ಯವನ್ನು ನೋಡಿರಿ.
4. ಪುತ್ರ, ಕರ್ಮ, ಉಪಾಸನೆ-ಎಂಬ ಸಾಧನಗಳೂ ಅವುಗಳ ಫಲವಾಗಿರುವ ಲೋಕಗಳೂ ಅನಿತ್ಯವೇ. ಮುಂ. ೧-೨-೧೨.
5. ಮುಂ. ೧-೨-೧೨.
6. ಮುಂ. ಭಾ. ೨-೧-೨ (ಭಾ. ಭಾ. ೫೪) ದಲ್ಲಿ “ ಅಪ್ರಾಣೋ ವ್ಯಮನಾ ” ಎಂಬುದರ ವ್ಯಾಖ್ಯಾನವನ್ನು ನೋಡಿ.

ಗಳನ್ನೂ ವಿಷಯಗಳನ್ನೂ ಮೀರಿರುವ¹ ಶಿವನೂ ಶಾಂತನೂ ಆಗಿರುವ² ವಿಕಾರವಿಲ್ಲದ ಪುರುಷನೆಂಬ ಹೆಸರಿನ ಒಳಗೂ ಹೊರಗೂ ಇವುಗಳೊಡನೆ ಇರುವ ಹುಟ್ಟಿಲ್ಲದ³ ಪರವಿದ್ಯೆಯಿಂದ ತಿಳಿಯಬೇಕಾಗಿರುವ ಅಕ್ಷರವೆಂಬ ಸತ್ಯವನ್ನು⁴ ಹೇಳಬೇಕೆಂದು ಮುಂದಿನ ಮೂರು ಪ್ರಶ್ನೆಗಳ (ಗ್ರಂಥಭಾಗವ) ನ್ನು ಆರಂಭಿಸಿರುತ್ತದೆ.

ಈ ಪ್ರಶ್ನೆಯ ವಿಷಯ

(ಭಾಷ್ಯ)

೫೨. ತತ್ರ ಸುದೀಪ್ತಾದಿವ ಅಗ್ನಿಃ ಯಸ್ಮಾತ್ ಪರಾತ್ ಅಕ್ಷರಾತ್ ಸರ್ವೇ ಭಾವಾಃ ವಿಸ್ಫುಲಿಜ್ಞ ಇವ ಜಾಯಂತೇ | ತತ್ರ ಚೈವಾಪಿಯನ್ತಿ ಇತ್ಯುಕ್ತಂ ದ್ವಿತೀಯೇ ಮುಣ್ಡುಕೇ | ಕೇ ತೇ ಸರ್ವೇ ಭಾವಾ ಅಕ್ಷರಾದ್ವಿಸ್ಫುಲಿಜ್ಞ ಇವ^೧ ವಿಭಜ್ಯಂತೇ | ಕಥಂ ವಾ ವಿಭಕ್ತಾಃ ಸಂತಃ ತತ್ರೈವಾಪಿಯನ್ತಿ? ಕಿಂಲಕ್ಷಣಂ ವಾ ತದಕ್ಷರಮಿತಿ? ಏತದ್ವಿವಕ್ಷಯಾ ಅಧುನಾ ಪ್ರಶ್ನಾನ್ ಉದ್ಭಾವಯತಿ—

(ಭಾಷ್ಯಾರ್ಥ)

ಇದರಲ್ಲಿ “ಜೆನ್ನಾಗಿ ಹತ್ತಿಕೊಂಡು ಉರಿಯುವ ಬೆಂಕಿಯಿಂದ ಕಿಡಿಗಳು (ಹುಟ್ಟುವಂತೆ) ಯಾವ ಅಕ್ಷರವೆಂಬ ಪರಮಾತ್ಮನಿಂದ ಎಲ್ಲಾ ಭಾವಗಳೂ ಹುಟ್ಟುತ್ತವೆ, ಆದರಲ್ಲಿಯೇ ಲಯವಾಗುತ್ತವೆ” (ಮು. ೨-೧-೧) ಎಂದು ಎರಡನೆಯ ಮುಂಡಕದಲ್ಲಿ ಹೇಳುತ್ತವೆ. ಕಿಡಿಗಳಂತೆ ಅಕ್ಷರದಿಂದ ವಿಂಗಡವಾಗಿ ಬರುವ ಎಲ್ಲಾ ಭಾವಗಳು ಎಂದರೆ ಯಾವವು? ಹಾಗೆ ವಿಂಗಡವಾಗಿ (ಬೇರೆಯಾಗಿರುವ) ಅವು ಆದರಲ್ಲಿಯೇ ಲಯವಾಗುತ್ತವೆ ಎಂದರೆ ಹೇಗೆ? ಆ ಅಕ್ಷರವೆಂಬುದರ ಸ್ವರೂಪವಾದರೂ ಏನು? ಇದನ್ನು ಹೇಳಬೇಕೆಂದು ಈಗ ಈ ಪ್ರಶ್ನೆಗಳನ್ನು ಎಬ್ಬಿಸಲಾಗಿರುತ್ತದೆ:—

1. ಇಂದ್ರಿಯವಿಷಯಗಳ, ವಿಷಯವಿಷಯವ್ಯವಹಾರದ, ಕ್ಷೇತ್ರವನ್ನು ಮೀರಿರುವ ; ತಾನು ಒಂದನ್ನೂ ವಿಷಯೀಕರಿಸದೆ, ತಾನೂ ಯಾವದಕ್ಕೂ ವಿಷಯವಾಗದೆ ಇರುವ. ಮುಂ. ಭಾ. ೧-೧-೬, (ಭಾ. ಭಾ. ೧೯).

2. ಆನಂದರೂಪವೂ ಆದ್ವಿತೀಯವೂ ಆಗಿರುವ ಮಂ. ೨.

3. ಮುಂ. ೨-೧-೨.

4. ಮುಂ. ೨-೧-೧.

5. ಇದು ವಾ|| ಪಾಠ ; ಆ|| ಪಾಠದಲ್ಲಿ “ವಿಸ್ಫುಲಿಜ್ಞ ಇವ” ಎಂಬ ಮಾತುಗಳಿಲ್ಲ.

ಅಥ ಹೈನಂ ಸೌರ್ಯಾಯಣೇ ಗಾಝ್ಯಃ ಪಪ್ರಚ್ಛ | ಭಗವನ್ನೇ ತಸ್ಮಿನ್ ಪುರುಷೇ ಕಾನಿ ಸ್ವಪನ್ನಿ ಕಾನ್ಯಸ್ಮಿಜ್ಜಾಗ್ರತಿ ಕತರ ಏಷ ದೇವಃ ಸ್ವಪ್ನಾನ್ ಪಶ್ಯತಿ ಕಸ್ಯೈತತ್ ಸುಖಂ ಭವತಿ ಕಸ್ಮಿನ್ನು ಸರ್ವೇ ಸಂಪ್ರತಿಷ್ಠಿತಾ ಭವಂತೀತಿ || ೧ ||

೧. ಅಮೇಲೆ ಈತನನ್ನು ಸೌರ್ಯಾಯಣಿ ಗಾಝ್ಯನು ಕೇಳಿದ ನೇನೆಂದರೆ, ಭಗವಂತನೇ, ಈ ಪುರುಷನಲ್ಲಿ ಯಾವನು ನಿದ್ರಿಸುವನು? ಇದರಲ್ಲಿ ಯಾವನು ಎಚ್ಚುತ್ತಿರುವನು? ಕನಸುಗಳನ್ನು ನೋಡುವ ಈ ದೇವನು ಯಾವನು? ಈ ಸುಖವು ಯಾರಿಗಾಗುವದು? ಯಾರಲ್ಲಾದರೆ ಎಲ್ಲರೂ ಸಂಪ್ರತಿಷ್ಠಿತರಾಗುತ್ತಾರೆ?

(ಭಾಷ್ಯ)

೫೩. ಭಗವನ್ ಏತಸ್ಮಿನ್ ಪುರುಷೇ ತಿರಃಪಾಣ್ಯಾದಿಮತಿ ಕಾನಿ ಕರಣಾನಿ ಸ್ವಪನ್ನಿ ಸ್ವಾಪಂ ಕುರ್ವನ್ನಿ, ಸ್ವವ್ಯಾಪಾರಾದುಪರಮನ್ನೇ? ಕಾನಿ ಚ ಅಸ್ಮಿನ್ ಜಾಗ್ರತಿ, ಜಾಗರಣಂ ಅನಿದ್ರಾವಸ್ಥಾಂ^೧ ಸ್ವವ್ಯಾಪಾರಂ ಕುರ್ವನ್ನಿ? ಕತರಃ ಕಾರ್ಯಕರಣಲಕ್ಷಣ ಯೋರೇವಃ ದೇವಃ ಸ್ವಪ್ನಾನ್ ಪಶ್ಯತಿ? ಸ್ವಪ್ನೇ ನಾಮ ಜಾಗ್ರದ್ಧ ಶಫನಾತ್ ನಿವೃತ್ತಸ್ಯ ಜಾಗ್ರದ್ವತ್ ಅನ್ತಃ ಶರೀರೇ ಯದ್ ದರ್ಶನಮ್ | ತತ್ ಕಿಂ ಕಾರ್ಯ ಲಕ್ಷಣೇನ ದೇವೇನ ನಿರ್ವರ್ತ್ಯತೇ, ಕಿಂ ವಾ ಕರಣಲಕ್ಷಣೇನ ಕೇನಚಿತ್? ಇತ್ಯಭಿ ಪ್ರಾಯಃ | ಉಪರತೇ ಚ ಜಾಗ್ರತ್ಸ್ವಪ್ನವ್ಯಾಪಾರೇ ಯತ್ ಪ್ರಸನ್ನಂ ಸಿರಾಯಾಸ ಲಕ್ಷಣಮ್ ಅನಾಬಾಧಂ ಸುಖಂ ಕಸ್ಯ ಏತತ್ ಭವತಿ? ತಸ್ಮಿನ್ ಕಾಲೇ ಜಾಗ್ರತ್ಸ್ವಪ್ನ ವ್ಯಾಪಾರಾತ್ ಉಪರತಾಃ ಸಂತಃ ಕಸ್ಮಿನ್ ನು ಸರ್ವೇ ಸಮ್ಯಗೇಕೀಭೂತಾಃ ಸಂಪ್ರತಿಷ್ಠಿತಾಃ^೨ ಮಧುನಿ ರಸವತ್ ಸಮುದ್ರಪ್ರವಿಷ್ಟನದ್ಯಾದಿವಚ್ಛ ವಿವೇಕಾನರ್ಹಾಃ ಪ್ರತಿಷ್ಠಿತಾ ಭವಂತಿ | ಸಂಗತಾಃ ಸಂಪ್ರತಿಷ್ಠಿತಾ ಭವಂತಿ ಇತ್ಯರ್ಥಃ—

(ಭಾಷ್ಯಾರ್ಥ)

ಭಗವಂತನೇ, ತಲೆ ಕೈ ಮುಂತಾದವುಗಳೊಡನೆ ಕೂಡಿರುವ ಈ ಪುರುಷನಲ್ಲಿ^೩ ಯಾವ ಕರಣಗಳು ನಿದ್ರಿಸುವವು, ನಿದ್ರೆಯನ್ನು ಮಾಡುವವು, ಎಂದರೆ ತಮ್ಮ

1. “ ಅನಿದ್ರಾವಸ್ಥಾಂ ಸ್ವವ್ಯಾಪಾರಮ್ ” ಎಂಬ ಪಾಠಕ್ಕಿಂತ ಇದು ಉತ್ತಮ.
2. “ ಸಂಪ್ರತಿಷ್ಠಿತಾಃ ಸಮ್ಯಕ್ ಏಕೀಭೂತಾಃ.....ಪ್ರತಿಷ್ಠಿತಾ ಭವಂತಿ ಇತ್ಯರ್ಥಃ ” ಎಂದು ಭಾಷ್ಯವು ಇದ್ದು ಬರೆಯುವವರು ಈಗಿರುವಂತೆ ಮಾರ್ಪಡಿಸಿರುವಂತೆ ತೋರುತ್ತದೆ.
3. ದೇಹದಲ್ಲಿ.

ಕೆಲಸವನ್ನು ಬಿಟ್ಟಿರುವವು? ಮತ್ತು ಇದರಲ್ಲಿ^೧ ಯಾವವು ಎಚ್ಚತ್ತಿರುವವು, ಎಚ್ಚರದ ತಮ್ಮ ವ್ಯಾಪಾರವನ್ನು ಮಾಡುತ್ತಿರುವವು? ಕಾರ್ಯಕರಣರೂಪವಾಗಿರುವ ಈ ಎರಡರಲ್ಲಿ ಸ್ವಪ್ನವನ್ನು ನೋಡುತ್ತಾನಲ್ಲ, ಈ ದೇವನು ಯಾರು? 'ಸ್ವಪ್ನ' ಎಂದರೆ ಎಚ್ಚರವನ್ನು ಕಾಣುವದನ್ನು ಬಿಟ್ಟು ಶರೀರದೊಳಗಡೆಯಲ್ಲಿ ಎಚ್ಚರದಂತೆಯೇ^೨ ಕಾಣುವದಲ್ಲ, ಅದು. ಅದನ್ನು ಕಾರ್ಯರೂಪನಾದ ದೇವನು ಮಾಡುವನೋ, ಅಥವಾ ಕರಣರೂಪನಾದ ಯಾವನಾದರೂ (ದೇವನು ಮಾಡುವನೋ)?^೩-ಎಂದಭಿಪ್ರಾಯ. ಮತ್ತು ಎಚ್ಚರಕನಸುಗಳ ಕೆಲಸವು ನಿಲ್ಲಲು ಪ್ರಸನ್ನವಾಗಿ ಯಾವ ಆಯಾಸವೂ, ಇಲ್ಲದೆ,^೪ ಯಾವ ಅಡ್ಡಿಯೂ ಇಲ್ಲದೆ^೫ ಸುಖವಿದೆಯಲ್ಲ, ಅದು ಯಾರಿಗೆ ಆಗುತ್ತದೆ?^೬ ಆ ಕಾಲದಲ್ಲಿ ಎಚ್ಚರಕನಸುಗಳ ಕೆಲಸವನ್ನು ಕೈಬಿಟ್ಟು, ಯಾರಲ್ಲಿ ಸಂಪ್ರತಿಷ್ಠಿತ ರಾಗುವರು? (ಸಂ ಎಂದರೆ) ಜೆನ್ನಾಗಿ ಒಂದಾಗಿ ಇದ್ದುಕೊಂಡಿರುವರು? ಜೇನು ತುಪ್ಪದಲ್ಲಿ ರಸಗಳಂತೆಯೂ ಸಮುದ್ರವನ್ನು ಹೊಕ್ಕ ನದ್ಯಾದಿಗಳಂತೆಯೂ? ಬೇರ್ಪಡಿಸುವದಕ್ಕಾಗದಂತೆ ಇದ್ದುಕೊಂಡಿರುವರು, ಸೇರಿಕೊಂಡಿರುವರು?-ಎಂದರ್ಥ.

(ಭಾಷ್ಯ)

೫೪. ನನು ನೃಸ್ತದಾತ್ರಾದಿಕರಣವತ್ ಸ್ವವ್ಯಾಪಾರಾದುಪರತಾನಿ ಪೃಥಕ್ ಪೃಥಗೇವ ಸ್ವಾತ್ಮನಿ ಅವತಿಷ್ಠಂತೇ ಇತ್ಯೇತದ್ ಯುಕ್ತಮ್ | ಕುತಃ ಪ್ರಾಪ್ತಿಃ ಸುಷುಪ್ತಪುರುಷಾಣಾಂ ಕರಣಾನಾಂ ಕಸ್ಮಿಂಶ್ಚಿತ್ ಏಕೇಭಾವಗಮನಾಶಚ್ಯಯಾಃ ದ್ರಷ್ಟುಃ? ಯುಕ್ತೈವ ತು ಆಶಚ್ಯಾ | ಯತಃ ಸಂಹತಾನಿ ಕರಣಾನಿ ಸ್ವಾವ್ಯರ್ಥಾನಿ ಪರತನ್ತ್ರಾಣಿ ಚ ಜಾಗ್ರದ್ವಿಷಯೇ | ತಸ್ಮಾತ್ ಸ್ವಾಪೇಽಪಿ ಸಂಹತಾನಾಂ ಪಾರ ತನ್ತ್ರೈಣೈವ ಕಸ್ಮಿಂಶ್ಚಿತ್ ಸಂಗತಿರ್ನರ್ಯ್ಯಾ ಇತಿ | ತಸ್ಮಾತ್ ಆಶಚ್ಯಾನುರೂಪ ಏವ ಪ್ರಶ್ನೋಽಯಮ್ | ಅತ್ರ ತು ಕಾರ್ಯಕರಣಸಂಘಾತೋ ಯಸ್ಮಿಂಶ್ಚ ಪ್ರಲೀನಃ

1. ಈ ಶರೀರದಲ್ಲಿ.

2. ಕನಸು ಶರೀರದೊಳಗಡೆಯಲ್ಲಿ ಎಚ್ಚರದನುಭವದ ವಾಸನೆಯಿಂದ ಆಗುವದೆಂಬ ವ್ಯವಹಾರದ ದೃಷ್ಟಿಯಿಂದ ಹಾಕಿದ ಪ್ರಶ್ನೆಯಿದು. ಕನಸು ಎಚ್ಚರವಲ್ಲದಿದ್ದರೂ ಆ ಕಾಲಕ್ಕೆ ಎಚ್ಚರದಂತೆಯೇ ಕಾಣುತ್ತಿರುತ್ತದೆ.

3. ಪೃಥ್ವಿಮುಂತಾದವುಗಳು ಶರೀರವೆಂಬ ಕಾರ್ಯರೂಪವಾಗಿರುವವು ; ವಾಗಾದಿಗಳು ಕರಣರೂಪವಾಗಿರುವವು-ಎಂದು (ಭಾ. ಭಾ. ೨೫) ಹಿಂದೆ ಹೇಳಿರುವವುಗಳಲ್ಲಿ ಕನಸನ್ನು ಕಾಣುವದು ಯಾವದು ?

4. ದುಃಖದ ಕಲ್ಮಷವಿಲ್ಲದೆ, ವಿಷಯಗಳನ್ನು ಭೋಗಿಸುವ ಆಯಾಸವಿಲ್ಲದೆ.

5. ವಿಷಯಗಳ ಭೋಗದಿಂದುಂಟಾಗುವ ಸುಖಕ್ಕೆ ಅಡ್ಡಿಗಳಿರುವವು.

6. ಸುಖವಾಗಿ ನಿರ್ದಿಸಿದನು ಎಂದು ಪ್ರಸಿದ್ಧವಾಗಿರುವ ಸುಖವು ಯಾರಿಗೆ ಆಗುತ್ತದೆ?

7. ಛಾ. ೬-೯, ೬-೧೦-ಇವುಗಳಲ್ಲಿ ಈ ದೃಷ್ಟಾಂತಗಳನ್ನು ವಿವರಿಸಿದೆ.

ಸುಷುಪ್ತಪ್ರಲಯಕಾಲಯೋಃ ತದ್ವಿಶೇಷಂ ಬುಭುತ್ಸೋಃ ಸ ಕೋನು ಸ್ಯಾತ್ ? ಇತಿ ಕಸ್ಮಿನ್ ಸರ್ವೇ ಸಂಪ್ರತಿಷ್ಠಿತಾ ಭವಂತಿ ಇತಿ ||

(ಭಾಷ್ಯಾರ್ಥ)

(ಅಕ್ಷೇಪ):—ಕೆಳಗಿಟ್ಟ ಕುಡುಗೋಲು ಮುಂತಾದ ಸಾಧನಗಳಂತೆ¹ ತಮ್ಮ ತಮ್ಮ ಕೆಲಸವನ್ನು ಬಿಟ್ಟು ಬೇರೆ ಬೇರೆಯಾಗಿಯೇ (ಕರಣಗಳು) ತಮ್ಮ ಸ್ವರೂಪ ದಲ್ಲಿದ್ದುಕೊಂಡಿರುವವು, ಎಂಬುದು ಯುಕ್ತ. (ಹೀಗಿರುವಲ್ಲಿ) ನಿರ್ದಿಸಿದ ಪುರುಷನ ಕರಣಗಳು ಯಾವದರಲ್ಲಿಯಾದರೂ ಒಂದಾಗುವವೆಂದು ಪ್ರಶ್ನೆಕಾರನು ಶಂಕಿಸುವದಕ್ಕೆ ಅವಕಾಶವೆಲ್ಲಿಂದ ಬಂತು ?

(ಪರಿಹಾರ):—ಈ ಶಂಕೆಯು ಸರಿಯಾದದ್ದೇ, ಏಕೆಂದರೆ ಒಂದರೊಡನೊಂದು ಸೇರಿಕೊಂಡಿರುವ² ಕರಣಗಳು (ತಮ್ಮ) ಒಡೆಯನಿಗಾಗಿದ್ದುಕೊಂಡು (ಅವನ) ಅಧೀನವಾಗಿಯೇ ಎಚ್ಚರದಲ್ಲಿರುತ್ತವೆ. ಆದ್ದರಿಂದ ಹೀಗೆ ಒಂದರೊಡನೊಂದು ಸೇರಿಕೊಂಡಿರುವ (ಅವುಗಳು) ನಿರ್ದೇಯಲ್ಲಿಯೂ ಪರಾಧೀನವಾಗಿಯೇ ಯಾವದ ರಲ್ಲಿಯೋ ಸೇರಿಕೊಂಡೇ ಇರಬೇಕೆಂಬುದು ಯುಕ್ತ. ಆದ್ದರಿಂದ ಶಂಕೆಗೆ ಅನುಗುಣ ವಾಗಿಯೇ ಈ ಪ್ರಶ್ನೆ (ಬಂದಿರುತ್ತದೆ). ಆದರೆ (ಈ) ಕಾರ್ಯಕರಣಗಳ ಗುಂಪು ಸುಷುಪ್ತಿಪ್ರಲಯಕಾಲಗಳಲ್ಲಿ³ ಯಾವದರಲ್ಲಿ ಲಯವಾಗಿರುವದೋ ಅದು ಯಾವದಿರ ಬಹುದು? ಎಂದು ಅದರ ವಿಕೇಷ (ಸ್ವರೂಪ)ವನ್ನು ತಿಳಿಯಬೇಕೆಂಬ ಇಚ್ಛೆಯಿಂದ⁴ “ಯಾವದರಲ್ಲಿ ಎಲ್ಲವೂ ಸೇರಿಕೊಂಡಿರುವವು ?” ಎಂದು ಕೇಳಿಕೊಂಡಿದೆ.

ಕರಣಗಳ ನಿರ್ದಿ

ತಸ್ಮೈ ಸ ಹೋವಾಚ ಯಥಾ ಗಾರ್ಗ್ಯ ಮುಚಿಚ ಯೋಃಕೃತ್ಯಾಸ್ತಂ ಗಚ್ಛತಃ ಸರ್ವಾ ಏತಸ್ಮಿಂಸ್ತೇಲೋ ಮಣ್ಣಲೇ ಏಕೀಭವಂತಿ । ತಾಃ ಪುನಃ ಪುನರುದಯತಃ ಪ್ರಚರ ನ್ತೀನಂ ಹ ವೈ ತತ್ಸರ್ವಂ ಪರೇ ದೇವೇ ಮನಸ್ಯೇಕೀ ಭವತಿ ।

1. ಕುಡುಗೋಲಿನ ಕೆಲಸವಾದಮೇಲೆ ಅಚಿಗಿಟ್ಟರೆ ಒಂದು ಕಡೆ ಇರುವಂತೆ ಕರಣಗಳೂ ಒಂದೊಂದು ಕಡೆ ಇರಲಿ. ಏತರಲ್ಲಿಯಾದರೂ ಏತಕ್ಕೆ ಸೇರಿಕೊಳ್ಳಬೇಕು?—ಎಂದು ಅಕ್ಷೇಪ. “ದಾತ್ಯ-ಅದಿ” ಎಂದು ಸಂಧಿಯನ್ನು ಬಿಡಿಸಿಕೊಂಡರೆ ಹುಟ್ಟುಕೊಯ್ಯುವವರು ಮುಂತಾದವರ ಕರಣಗಳಂತೆ” ಎಂದು ಕನ್ನಡಿಸಬೇಕಾಗುವದು.
2. ಮೂರನೆಯ ಪ್ರಶ್ನೆಯ ಅವತರಣಿಕೆಯನ್ನು ನೋಡಿ. ಸಂಕಪವಾಗಿರುವ ಕರಣಗಳು ತಾವೇ ಬಿಡಿಯಾಗಿರಲಾರವು ಎಂದು ಭಾವ.
3. ಪ್ರಲಯವನ್ನೂ ಇಲ್ಲಿ ಸೇರಿಸಿಕೊಂಡಿರುವದರ ಕಾರಣವನ್ನು ೬ ನೆಯ ಪ್ರಶ್ನೆಯ ಭಾಷ್ಯದ ಅವತರಣಿಕೆಯಲ್ಲಿ ಕಾಣಬಹುದು.
4. ಆತ್ಮನ ಪರಮಾರ್ಥಸ್ವರೂಪವನ್ನು ತಿಳಿಯಬೇಕೆಂಬ ಇಚ್ಛೆಯಿಂದ. ಇಲ್ಲಿ ನ್ಯಾಯಾನುಕಾರರ ಅಭಿಪ್ರಾಯವನ್ನು ಪೀಠಿಕೆಯಲ್ಲಿ ವಿವರಿಸಿದೆ.

ತೇನ ತರ್ಯೇಷ ಪುರುಷೋ ನ ಶೃಣೋತಿ ನ ಪಶ್ಯತಿ ನ
 ಜಿಘ್ರತಿ ನ ರಸಯತೇ ನ ಸ್ಪೃಶತೇ ನಾಭಿವದತೇ ನಾದತ್ತೇ
 ನಾನಂದಯತೇ ನ ವಿಸೃಜತೇ ನೇಯಾಯತೇ ಸ್ವಪಿತೀತ್ಯಾ
 ಚಕ್ಷತೇ || ೨ ||

೨. ಅವನಿಗೆ ಆತನು ಹೇಳಿದನೇನೆಂದರೆ:—ಎಲೈ ಗಾರ್ಗ್ಯನೇ, ಅರ್ಕನು ಅಸ್ತವಾಗುತ್ತಿರಲು ಹೇಗೆ ಕಿರಣಗಳೆಲ್ಲ ಈ ತೇಜೋಮಂಡಲದಲ್ಲಿ ಒಂದಾಗುವವೋ ಮತ್ತೆ ಉದಯಿಸಲು ಅವು ಮತ್ತೂ ಅವನಿಂದ ಹೇಗೆ ಹೊರಹೊರಡುತ್ತವೆಯೋ ಇದರಂತೆಯೇ ಅದೆಲ್ಲವೂ ಪರಮದೇವನಾದ ಮನಸ್ಸಿನಲ್ಲಿ ಒಂದಾಗಿ ಬಿಡುತ್ತದೆ. ಆದ್ದರಿಂದ ಆಗ ಈ ಪುರುಷನು ಕೇಳುವದಿಲ್ಲ, ಕಾಣುವದಿಲ್ಲ, ಮೂಸುವದಿಲ್ಲ, ಸವಿಯುವದಿಲ್ಲ, ಸೋಕುವದಿಲ್ಲ, ಮಾತನಾಡುವದಿಲ್ಲ, ತೆಗೆದುಕೊಳ್ಳುವದಿಲ್ಲ, ಸುಖಪಡುವದಿಲ್ಲ, ಬಿಡುವದಿಲ್ಲ, ಹೋಗುವದಿಲ್ಲ. “ನಿದ್ರಿಸುತ್ತಿದಾನೆ” ಎಂದು ಹೇಳುತ್ತಾರೆ.

(ಭಾಷ್ಯ)

೫೫ ತಸ್ಮೈ ಸಃ ಹ ಉವಾಚ ಆಚಾರ್ಯಃ | ಶೃಣು ಹೇ ಗಾರ್ಗ್ಯ ಯತ್
 ತ್ವಯಾ ಪೃಷ್ಠಮ್ | ಯಥಾ ಮರೀಚಯಃ ರಶ್ಮಯಃ ಅರ್ಕಸ್ಯ ಅದಿತ್ಯಸ್ಯ ಅಸ್ತಮ್
 ಅದರ್ಶನಂ ಗಚ್ಛತಃ ಸರ್ವಾಃ ಅಶೇಷತಃ ಏತಸ್ಮಿನ್ ತೇಜೋಮಣ್ಣಲೇ ತೇಜೋರಾಶಿ
 ರೂಪೇ ಏಕೀಭವಂತಿ ವಿವೇಕಾನರ್ಹತ್ವಮ್ ಅವಿಶೇಷತಾಂ ಗಚ್ಛಂತಿ ಮರೀಚಯಃ |
 ತಸ್ಮೈವ ಅರ್ಕಸ್ಯ ತಾಃ¹ ಪುನಃ ಪುನರುದಯತಃ ಉದ್ಗಚ್ಛತಃ ಪ್ರಚರಂತಿ
 ಏಕೀರ್ಯಂತೇ | ಯಥಾಯಂ ದೃಷ್ಟಾಂತಃ, ಏವಂ ಹ ವೈ ತತ್ ಸರ್ವಂ ವಿಷಯೇಂದ್ರಿ
 ಯಾದಿಜಾತಂ ಪರೇ ಪ್ರಕೃಷ್ಟೇ ದೇವೇ ದ್ಯೋತನವತಿ ಮನಸಿ | ಚಕ್ಷುರಾದಿದೇವಾನಾಂ
 ಮನಸ್ತನ್ತ್ರತ್ವಾತ್ ಪರೋ ದೇವೋ ಮನಃ | ತಸ್ಮಿನ್ ಸ್ವಪ್ನಕಾಲೇ ಏಕೀಭವತಿ
 ಮಣ್ಣಲೇ ಮರೀಚವತ್ ಅವಿಶೇಷತಾಂ ಗಚ್ಛತಿ | ಜಿಜಾಗರಿಸೋಶ್ಚ ರಶ್ಮಿವತ್
 ಮಣ್ಣಲಾತ್ ಮನಸ ಏವ ಪ್ರಚರಂತಿ ಸ್ವವ್ಯಾಪಾರಾಯ ಪ್ರತಿಷ್ಠತೇ | ಯಸ್ಮಾತ್
 ಸ್ವಪ್ನಕಾಲೇ ಶ್ರೋತ್ರಾದೀನಿ ಶಬ್ದಾದ್ಯುಪಲಬ್ಧಿಕರಣಾನಿ ಮನಸಿ ಏಕಾಭೂತಾನೀವ
 ಕರಣವ್ಯಾಪಾರಾತ್ ಉಪರತಾನಿ | ತೇನ ತಸ್ಮಾತ್ ತರ್ಹಿ ತಸ್ಮಿನ್ ನೃಪಕಾಲೇ
 ಏಷ ದೇವದತ್ತಾದಿಲಕ್ಷಣಃ ಪುರುಷೋ ನ ಶೃಣೋತಿ, ನ ಪಶ್ಯತಿ, ನ ಜಿಘ್ರತಿ,
 ನ ರಸಯತೇ, ನ ಸ್ಪೃಶತೇ, ನಾಭಿವದತೇ, ನಾದತ್ತೇ, ನಾನಂದಯತೇ, ನ ವಿಸೃಜತೇ,
 ನೇಯಾಯತೇ “ಸ್ವಪಿತಿ” ಇತಿ ಆಚಕ್ಷತೇ ಲೌಕಿಕಾಃ ||

1. ‘ತಸ್ಮೈವ ಅರ್ಕಸ್ಯ ತಾಃ’ ಎಂಬ ಗ್ರಂಥಭಾಗವು ವಾ|| ಪಾ||ದಲ್ಲಿ ಸ್ವಲ್ಪ ವ್ಯತ್ಯಸ್ತವಾಗಿದೆ.

(ಭಾಷ್ಯಾರ್ಥ)

ಅವನಿಗೆ ಆ ಆಚಾರ್ಯನು ಹೇಳಿದನೆಂದರೆ:—ಎಲೈ ಗಾಂಧ್ಯನೇ, ನೀನು ಕೇಳಿದೆಯಲ್ಲ (ಅದನ್ನು ಹೇಳುತ್ತೇನೆ) ಕೇಳು. ಹೇಗೆ ಅರ್ಹನು ಸೂರ್ಯನು ಅಸ್ತವನ್ನು ಕಣ್ಮರೆಯಾಗುವಿಕೆಯನ್ನು ಹೊಂದುತ್ತಿರಲು, ಕಿರಣಗಳೆಲ್ಲವೂ, ರಶ್ಮಿಗಳು ಒಂದೂ ಉಳಿಯದಂತೆ ಈ ತೇಜೋಮಂಡಲದಲ್ಲಿ ಬೆಳಕಿನ ರಾಶಿಯ ಸ್ವರೂಪವಾದ (ಸೂರ್ಯನಲ್ಲಿ) ಒಂದಾಗುವವೋ, ಎಂದರೆ (ಹೇಗೆ ಆ) ಕಿರಣಗಳು ಬಿಡಿಸಿ ಅರಿತು ಕೊಳ್ಳುವದಕ್ಕಾಗದಂತೆ (ತಮ್ಮ) ವಿಶೇಷರೂಪವಿಲ್ಲದಂತೆ ಆಗುವವೋ, ಮತ್ತು ಅದೇ ಸೂರ್ಯನು ಮತ್ತೆ ಉದಯಿಸಲು ಮೇಲಕ್ಕೆ ಬರಲು ಆ (ಕಿರಣಗಳು) ಅವನಿಂಪ ಹೇಗೆ ಹೊರಟುಬರುವವೋ ಬೇರೆ ಬೇರೆಯಾಗಿ ಚದರುವವೋ ಈ ದೃಷ್ಟಾಂತವು ಹೇಗೋ ಇದರಂತೆಯೇ ಇದೆಲ್ಲವೂ ಎಂದರೆ ವಿಷಯಗಳು, ಇಂದ್ರಿಯಗಳು— ಮುಂತಾದವುಗಳ ಸಮೂಹವು ಪರಮನಾದ ಹೆಚ್ಚಿನ ದೇವನಾದ ಪ್ರಕಾಶಮಯ ವಾಗಿರುವ ಮನಸ್ಸಿನಲ್ಲಿ, ಚಕ್ಷುಸ್ಸೇ ಮುಂತಾದ ದೇವತೆಗಳು ಮನಸ್ಸಿನ ಅಧೀನ ವಾಗಿರುವದರಿಂದ¹ ಮನಸ್ಸು ಪರಮ ದೇವನು ; (ಅದರಲ್ಲಿ) ಸ್ವಪ್ನಕಾಲದಲ್ಲಿ ಒಂದಾಗಿಬಿಡುತ್ತದೆ² ಎಂದರೆ ಮಂಡಲದಲ್ಲಿಕಿರಣಗಳು ಹೇಗೋ ಹಾಗೆ (ತನ್ನ) ವಿಶೇಷಸ್ವರೂಪವಿಲ್ಲದ್ದಾಗುವದು ; ಮತ್ತು ಎಚ್ಚರವಾಗುತ್ತಲೂ ಮಂಡಲದಿಂದ ಕಿರಣಗಳು (ಹೊರಟು ಬರುವಂತೆ) : ಮನಸ್ಸಿನಿಂದಲೇ ಹೊರಕ್ಕೆ ಬರುತ್ತದೆ, ತನ್ನ ಕೆಲಸವನ್ನು ಮಾಡುವದಕ್ಕೆ ಹೊರಡುತ್ತದೆ.

ಹೀಗೆ ಸ್ವಪ್ನಕಾಲದಲ್ಲಿ ಶಬ್ದವೇ ಮುಂತಾದವುಗಳನ್ನು ಉದಯಿಸುವದಕ್ಕೆ ಕಿರಣಗಳಾಗಿರುವ ಶ್ರೋತ್ರಾದಿಗಳು ಮನಸ್ಸಿನಲ್ಲಿ ಒಂದಾದಂತೆ³ ಕಿರಣದ ಕೆಲಸವನ್ನು ಬಿಟ್ಟಿರುತ್ತವೆಯಷ್ಟೆ ; ಆದ್ದರಿಂದ ಆ ಕಾರಣದಿಂದ ಆಗ ಆ ಸ್ವಪ್ನಕಾಲದಲ್ಲಿ ಈ ದೇವ

1. ಮನಸ್ಸಿನ ಸಂಬಂಧವಿಲ್ಲದಿದ್ದರೆ ಚಕ್ಷುರಾದಿಗಳು ಕೆಲಸಮಾಡಲಾರವು.

2. ಚಕ್ಷುರಾದಿಗಳು ಮನಸ್ಸಿನ ಬಲದಿಂದ ಕೆಲಸಮಾಡುತ್ತಿರುತ್ತವೆ. ಕನಸಿನಲ್ಲಿ ಅವುಗಳ ವ್ಯಾಪಾರವು ನಿಂತು ಮನಸ್ಸೊಂದೇ ಕೆಲಸಮಾಡುತ್ತಿರುವದರಿಂದ ಮನಸ್ಸಿನಲ್ಲಿ ಒಂದಾಗಿ ಬಿಡುವವು ಎಂದು ಹೇಳಿದೆ. ಕನಸಿನಲ್ಲಿ ಇಂದ್ರಿಯಗಳಾಗಿ ತೋರುವವು ವಾಸ ನಾನುಯವಾಗಿರುವದರಿಂದ ಆಗ ನಿಜವಾದ ಇಂದ್ರಿಯಗಳ ವ್ಯಾಪಾರವಿರುವದಿಲ್ಲ. ಇಲ್ಲಿ ವೃತ್ತಿಲಯವನ್ನೇ ಹೇಳಿದೆ ಎಂಬುದಕ್ಕೆ ಸೂ. ಭಾ. ೪-೨-೧, ೪-೨-೨, ೪-೨-೩-ಇವನ್ನು ನೋಡಿ. ಇಲ್ಲಿರುವ ಕನಸಿನ ವರ್ಣನೆಯು ವ್ಯವಹಾರದೃಷ್ಟಿಯಿಂದ ಎಂಬುದನ್ನು ನೆನಪಿಡ ಬೇಕು.

3. ಎಚ್ಚರದಲ್ಲಿದ್ದ ಇಂದ್ರಿಯಗಳು ತಮ್ಮ ತಮ್ಮ ಎಚ್ಚರದ ವಿಷಯಗಳನ್ನು ಕಾಣುವದಿಲ್ಲವಾದ್ದರಿಂದ ಮನಸ್ಸಿನಲ್ಲಿ ಒಂದಾದಂತೆ ; ನಿಜವಾಗಿ ಅವು ಆತ್ಮನಲ್ಲಿಯೇ ಒಂದಾಗಿರುವವು ; ಏಕೆಂದರೆ ಕನಸಿನಲ್ಲಿ ಅವುಗಳಾಗಲಿ ವಿಷಯಗಳಾಗಲಿ ಇರುವದೇ ಇಲ್ಲ ; ಆದರೆ ಈ ಪರಮಾರ್ಥದೃಷ್ಟಿಯನ್ನು ಇಲ್ಲಿ ಉಪಯೋಗಿಸಿಲ್ಲ.

ದತ್ತನೇ ಮುಂತಾದ ಪುರುಷನು (ಏನೊಂದೂ) ಕೇಳುವದಿಲ್ಲ, ಕಾಣುವದಿಲ್ಲ, ಮೂಸುವದಿಲ್ಲ, ಸವಿಯುವದಿಲ್ಲ, ಸೋಕುವದಿಲ್ಲ, ಮಾತನಾಡುವದಿಲ್ಲ, ತೆಗೆದು ಕೊಳ್ಳುವದಿಲ್ಲ, ಸುಖಪಡುವದಿಲ್ಲ, “(ಇವನು) ನಿದ್ರಿಸುತ್ತಿದಾನೆ” ಎಂದು ಜನರು ಆಡಿಕೊಳ್ಳುತ್ತಾರೆ.

ಪ್ರಾಣಿಗಳ ಎಚ್ಚರ-ಪ್ರಾಣಾಂಗಿ ಹೋತ್ರಭಾವನೆ

ಪ್ರಾಣಾಂಗಿಯ ಏವೈತಸ್ಮಿನ್ ಪುರೇ ಜಾಗ್ರತಿ | ಗಾರ್ಹಪತ್ಯೋ
ಹ ವಾ ಏಷೋಃಪಾನೋ ವ್ಯಾನೋಃನ್ವಾಹಾರ್ಯಪಚನೋ
ಯದ್ಗಾರ್ಹಪತ್ಯಾತ್ ಪ್ರಣೇಯತೇ ಪ್ರಣಯನಾ ದಾ ಹ ವ
ನೀಯಃ ಪ್ರಾಣಃ || ೩ ||

೩. ಈ ಪುರದಲ್ಲಿ ಪ್ರಾಣಾಂಗಿಗಳೇ ಎಚ್ಚತ್ತಿರುತ್ತವೆ. ಈ ಅಪಾನವೇ ಗಾರ್ಹಪತ್ಯವು, ವ್ಯಾನವು ಅನ್ನಾಹಾರ್ಯಪಚನವು. ಪ್ರಣಯನವಾದ ಗಾರ್ಹಪತ್ಯದಿಂದ ತೆಗೆದುಕೊಂಡದ್ದಾದ್ದರಿಂದ ಪ್ರಾಣವು ಆಹವನೀಯವು.

(ಭಾಷ್ಯ)

೫೬. ಸುಪ್ತವತ್ಸು ಶ್ರೋತ್ರಾದಿಮು ಕರಣೇಮು ಏತಸ್ಮಿನ್ ಪುರೇ ನವದ್ವಾರೇ ದೇಹೇ ಪ್ರಾಣಾಂಗಯಃ ಪ್ರಾಣಾದಿಪಿಚ್ಛ ವಾಯವಃ ಅಗ್ನಯ ಇವ ಅಗ್ನಯಃ ಜಾಗ್ರತಿ | ಅಗ್ನಿಸಾಮಾನ್ಯಂ ಹಿ ಆಹ¹ | ಗಾರ್ಹಪತ್ಯೋ ಹ ವಾ ಏಷಃ ಅಪಾನಃ | ಕಥಮಿತಿ! ಆಹ | ಯಸ್ಮಾತ್ ಗಾರ್ಹಪತ್ಯಾತ್ ಅಗ್ನೇಃ ಅಗ್ನಿ ಹೋತ್ರಕಾಲೇ² ಇತರಃ ಅಗ್ನಿಃ ಆಹವನೀಯಃ ಪ್ರಣೇಯತೇ | ಪ್ರಣಯನಾತ್ ಪ್ರಣೇಯತೇ ಅಸ್ಮಾತ್ ಇತಿ ಪ್ರಣಯನಃ | ಗಾರ್ಹಪತ್ಯೋಽಗ್ನಿಃ | ತಥಾ ಸುಪ್ತಸ್ಯ ಅಪಾನವೃತ್ತೇಃ ಪ್ರಣೇಯತೇ ಇವ ಪ್ರಾಣೋ ಮುಖನಾಸಿಕಾಭ್ಯಾಂ ಸಂಚರತಿ | ಅತಃ ಆಹವನೀಯಸ್ಥಾನೀಯಃ ಪ್ರಾಣಃ | ವ್ಯಾನಸ್ತು ಹೃದಯಾತ್ ದಕ್ಷಿಣಸುಷಿರದ್ವಾರೇಣ ನಿರ್ಗಮಾತ್ ದಕ್ಷಿಣ ದಿಕ್ಸಂಬನ್ಧಾತ್ ಅನ್ನಾಹಾರ್ಯಪಚನಃ ದಕ್ಷಿಣಾಂಗಿಃ ||

(ಭಾಷ್ಯಾರ್ಥ)

ಶ್ರೋತ್ರಾದಿಕರಣಗಳು ನಿದ್ರಿಸಲು ಈ ಒಂಭತ್ತು ಬಾಗಿಲಿನ³ ಪುರವಾದ ದೇಹದಲ್ಲಿ ಪ್ರಾಣಾಂಗಿಗಳೇ, ಅಗ್ನಿಗಳಂತಿರುವದರಿಂದ ಅಗ್ನಿಗಳಾಗಿರುವ ಪ್ರಾಣವೇ

1. “ಆಹ” ಎಂಬ ಮಾತು ನಾ|| ಪಾಠದಲ್ಲಿ ಹೆಚ್ಚು.
2. “ಕಾಲಮ್” ಎಂದು ಅ|| ಪಾಠ.
3. ಗೀತೆ ೫-೧೩ ರ ಸೂಚನೆ.

ಮುಂತಾದ ಐದು ವಾಯುಗಳೇ ಎಚ್ಚತ್ತಿರುತ್ತವೆ.¹ ಅಗ್ನಿಗಳೂ (ಅವಕ್ಕೂ) ಹೋಲಿಕೆಯೇನಂದರೆ (ಶ್ರುತಿ) ಹೇಳುತ್ತದೆ:—ಈ ಅವಾನವೇ ಗಾರ್ಹಪತ್ಯವು. ಹೇಗೆಂದರೆ (ಶ್ರುತಿ) ಹೇಳುತ್ತದೆ:—ಅಗ್ನಿ ಹೋತ್ರಕಾಲದಲ್ಲಿ ಗಾರ್ಹಪತ್ಯವೆಂಬ ಪ್ರಣಯನವಾದ ಅಗ್ನಿಯಿಂದ ಇನ್ನೊಂದಾದ ಆಹವನೀಯವೆಂಬ ಅಗ್ನಿಯನ್ನು ತೆಗೆದುಕೊಳ್ಳುತ್ತಾರೆ; ಇದರಿಂದ ತೆಗೆದುಕೊಳ್ಳುತ್ತಾರೆ (“ಪ್ರಣೀಯತೇ”); ಆದ್ದರಿಂದ ಗಾರ್ಹಪತ್ಯವೆಂಬ ಅಗ್ನಿಯು ಪ್ರಣಯನವೆನಿಸುತ್ತದೆ. ಇದರಂತೆ ನಿದ್ರಿಸಿರುವಂತನ ಆಪಾನವೃತ್ತಿಯಿಂದ ತೆಗೆದುಕೊಂಡು ಬಂದರೋ ಎಂಬಂತೆ ಪ್ರಾಣವು ಮುಖ, ಮೂಗು-ಇವುಗಳ ಮೂಲಕವಾಗಿ ಸಂಚರಿಸುತ್ತದೆ; ಆದ್ದರಿಂದ ಪ್ರಾಣವು ಆಹವನೀಯವಿದ್ದಂತೆ ಇದೆ.² ವ್ಯಾನವಾದರೋ ಅನ್ವಾಹಾರ್ಯಪಚನವು; ಹೃದಯದ ಬಲರಂಧ್ರದ ಮೂಲಕವಾಗಿ ಹೊರಟುಬರುತ್ತಿರುವುದರಿಂದ ದಕ್ಷಿಣದಿಕ್ಕಿನ ಸಂಬಂಧವುಳ್ಳದ್ದಾಯಿತು³. ಆದ್ದರಿಂದ ಅನ್ವಾಹಾರ್ಯಪಚನವು, ಎಂದರೆ ದಕ್ಷಿಣಾಗ್ನಿ ||

ಯದುಚ್ಚ್ವಾಸನಿಶ್ವಾಸಾನೇತಾವಾಹುತೀ ಸಮಂ ನಯತೀತಿ
 ಸ ಸಮಾನಃ | ಮನೋ ಹ ವಾನ ಯಜಮಾನ ಇಷ್ಟಫಲಮೇ
 ವೋದಾನಃ ಸ ಏನಂ ಯ ಜ ಮಾ ನ ಮ ಹ ರ ಹಬ್ರ ಹ್ಮ
 ಗಮಯತಿ
 || ೪ ||

೪. ಉಚ್ಚ್ವಾಸನಿಶ್ವಾಸಗಳು ಎಂಬೀ ಆಹುತಿಗಳನ್ನು ಸಮವಾಗಿ ಒಯ್ಯುತ್ತಿರುವುದರಿಂದ ಅದು ಸಮಾನವು, ಮನಸ್ಸೇ ಯಜಮಾನನು, ಇಷ್ಟಫಲವೇ ಉದಾನವು. ಅದು ಈ ಯಜಮಾನನನ್ನು ದಿನದಿನವೂ ಬ್ರಹ್ಮವನ್ನು ಹೊಂದಿಸುತ್ತದೆ.

(ಭಾಷ್ಯ)

೫೭. ಅತ್ರ ಚ ಹೋತಾ ಅಗ್ನಿ ಹೋತ್ರಸ್ಯ ಯತ್ ಯಸ್ಮಾತ್ ಉಚ್ಚ್ವಾಸನಿಶ್ವಾಸಾ ಅಗ್ನಿ ಹೋತ್ರಾಹುತೀ ಇವ ನಿತ್ಯಂ ದ್ವಿತ್ವಸಾಮಾನ್ಯಾದೇವ ತು ಏತೌ

1. ಕೋಟಿಯೊಳಗಿರುವ ಊರಿನವರು ಎಲ್ಲರೂ ಮಲಗಿರುವಾಗ ಕೋಟಿಯನ್ನು ನಗರರಕ್ಷಕರು ಕಾಪಾಡುವಂತೆ ಪ್ರಾಣಗಳು ಎಚ್ಚತ್ತಿದ್ದು ಶರೀರವನ್ನು ಕಾಪಾಡಿಕೊಂಡಿರುವವು-ಎಂಬ ಭಾವವು “ಪುರ” ಎಂಬ ಶಬ್ದದಿಂದ ಹೊರಡುತ್ತದೆ. ನಿದ್ರೆಯ ಕಾಲದಲ್ಲಿ ಪ್ರಾಣಗಳು ರಕ್ಷಿಸುತ್ತಿರುವವೆಂಬುದಕ್ಕೆ ಬೃ. ೪-೩-೧೨ ನೋಡಿರಿ.
2. ಅವಾನವು ಗಾರ್ಹಪತ್ಯವೆಂಬುದನ್ನು ತಿಳಿಸುವುದಕ್ಕೆ ಕಾರಣವನ್ನು ಕೊಡುವುದಕ್ಕೆ ಅಗ್ನಿ ಸ್ವರ ಮುಂದೆ ಇರುವ ವಾಕ್ಯವನ್ನು ಕೈಬಿಟ್ಟು “ಯದ್ಗಾರ್ಹಪತ್ಯಾತ್” ಎಂಬ ವಾಕ್ಯಕ್ಕೆ ಮೊದಲು ಭಾಷ್ಯವನ್ನು ಬರೆದಿರುತ್ತಾರೆ.
3. ಭಾ. ೩-೧೩-೨ ರಲ್ಲಿ ವ್ಯಾನವು ಹೃದಯದ ಬಲರಂಧ್ರದಿಂದ ಹೊರಟುಬರುತ್ತಿರುವುದೆಂದು ಹೇಳಿದೆ.

ಆಹುತೀ ಸಮಂ ಸಾವ್ಯೋನ ಶರೀರಸ್ಥಿತಿಭಾವಾಯ ನಯತಿ ಯೋ ವಾಯುಃ ಅಗ್ನಿ ಸ್ಥಾನೀಯೋಽಪಿ ಹೋತಾ ಚ ಆಹುತ್ಯೋರ್ನೇತ್ರತ್ವಾತ್ | ಕೋಽಸೌ? ಸ ಸಮಾನಃ | ಆತಶ್ಚ ವಿದುಷಃ ಸ್ವಾಪೋಽಪಿ ಅಗ್ನಿ ಹೋತ್ರಹವನನೋನ | ತಸ್ಮಾತ್ ವಿದ್ವಾನ್ ನಾಕರ್ಮಾತ್ಮೈವಂ ಮನ್ತವ್ಯಃ ಇತ್ಯಭಿಪ್ರಾಯಃ | “ ಸರ್ವದಾ ಸರ್ವಾಣಿ ಭೂತಾನಿ ಚಿನ್ತಂತೈಃ ಸ್ವಪತೇ ”¹ (ಶ. ಬ್ರಾ. ೧೦-೫-೩-೧೨) ಇತಿ ಹಿ ವಾಜಸನೇಯಕೇ ||

(ಭಾಷ್ಯಾರ್ಥ)

ಇಲ್ಲಿ ಉಚ್ಚ್ವಾಸನಿಶ್ವಾಸವೆಂಬೀ ಎರಡು ಅಗ್ನಿ ಹೋತ್ರದ ಆಹುತಿಗಳಂತೆ ಯಾವಾಗಲೂ ಎರಡೆಂಬ ಹೋಲಿಕೆಯಿರುವದರಿಂದಲೇ² (ಆಹುತಿಗಳಾಗಿರುವ) ಈ ಎರಡು ಆಹುತಿಗಳನ್ನು ಸಮವಾಗಿ ಎಂದರೆ ಸಮತೆಯಿಂದ ಶರೀರವು ಇದ್ದು ಕೊಂಡಿರುವದಕ್ಕೋಸ್ಕರ ಒಯ್ಯುತ್ತಿರುವ ವಾಯುವಿದೆಯಲ್ಲ, ಆ ಕಾರಣದಿಂದ ಅದು ಅಗ್ನಿ ಹೋತ್ರದ ಹೋಮಕರ್ತೃವಾಗಿರುತ್ತದೆ. (ಅದು) ಅಗ್ನಿಯ ಸ್ಥಾನದಲ್ಲಿಯೂ ಇರುವದಾದರೂ³ ಹೋಮಕರ್ತೃವು. ಏಕೆಂದರೆ ಅದು ಆಹುತಿಗಳೆರಡನ್ನೂ (ಅವನಂತೆ) ಒಯ್ಯುತ್ತದೆ. ಅದು⁴ ಯಾವದು? ಎಂದರೆ ಅದು ಸಮಾನ (ವಾಯು)ವು. ಆದ್ದರಿಂದ ಜ್ಞಾನಿಯ ನಿದ್ರೆಯೂ ಅಗ್ನಿ ಹೋತ್ರದ ಹೋಮನೇ; ಆದ್ದರಿಂದ ಜ್ಞಾನಿಯು ಅಕರ್ಮಿ ಎಂದು ಭಾವಿಸಬಾರದು ಎಂದು ಭಾವ.⁵ ನಿದ್ರೆ ಮಾಡುತ್ತಿರುವ ಈತನಿಗಾಗಿ ಎಲ್ಲಾ ಪ್ರಾಣಿಗಳೂ ಯಾವಾಗಲೂ “ ಚಯನಮಾಡುತ್ತಿರುವವು” (ಶ. ಬ್ರಾ. ೧೦-೫-೩-೧೨) ಎಂದಲ್ಲವೆ, ವಾಜಸನೇಯಕ (ಬ್ರಾಹ್ಮಣದಲ್ಲಿ)ರುವದು?

1. ಈ ವಾಕ್ಯವನ್ನು ಸೂ. ಭಾ. ೩-೩-೪೪ ರಲ್ಲಿ ಉದಾಹರಿಸಿದೆ; ಅಲ್ಲಿಯ ಪಾಠವನ್ನು ಅಂಗೀಕರಿಸಿ “ ಚಿನ್ತಂತೈಃ ” ಎಂದು ಇಲ್ಲಿಯೂ ಬರೆದುಕೊಂಡಿರುತ್ತೇನೆ.

2. ಉಚ್ಚ್ವಾಸನಿಶ್ವಾಸಗಳನ್ನು ಆಹುತಿಗಳೆಂದು ಭಾವಿಸುವದಕ್ಕೆ ಅವು ಎರಡೆಂಬುದೇ ಹೋಲಿಕೆ.

3. ಪ್ರಾಣಾಗ್ನಿಗಳು ಎಂಬ ಹೋಲಿಕೆಯಲ್ಲಿ ಅಗ್ನಿಯಾಗಿರುವ ಸಮಾನವು ಇಲ್ಲಿ ಆಹುತಿಗಳನ್ನು ಒಯ್ಯುವದರಿಂದ ಹೋತ್ರವೂ, (ಹೋಮಕರ್ತೃವೂ) ಆಗಿರುತ್ತದೆ-ಎಂದು ಭಾವ.

4. ಆ ಹೋಮಕರ್ತೃ ಯಾವದು? ಉಚ್ಚ್ವಾಸನಿಶ್ವಾಸಗಳನ್ನು ಸಮವಾಗಿಟ್ಟುಕೊಂಡು ಇರುವ ಪ್ರಾಣಭೇದವು ಯಾವದು?

5. ಪ್ರಾಣಗಳೆರಡೂ ಅಗ್ನಿ ಹೋತ್ರಕ್ಕೆ ಬೇಕಾದ ಅಗ್ನಿಗಳಂತೆ, ಹೋಮಕರ್ತೃವಿನಂತೆ ಇರುವದರಿಂದ ಅವೂ ಅಗ್ನಿ ಹೋತ್ರವನ್ನೇ ಮಾಡುತ್ತಿರುವವು-ಎಂದು ಭಾವಿಸುವ ಉಪಾಸಕನು ಅಷ್ಟರಿಂದಲೇ ಕರ್ಮವನ್ನು ಮಾಡಿದಂತೆ ಆಗುತ್ತದೆ ಎಂದು ಭಾವ. ಇಲ್ಲಿ ಉಪಾಸಕನನ್ನು ಹೊಗಳಿದ್ದರೂ ಜ್ಞಾನಪ್ರಕರಣದಲ್ಲಿರುವ ಉಪಾಸನೆಗೆ ಕ್ರಮಮುಕ್ತಿಯೇ ಫಲವಾಗಿರುವದರಿಂದ ಇದು ಜ್ಞಾನದ ಪ್ರಕರಣವೆಂದು ಆಗಿರುತ್ತದೆ ಎಂದು ತಿಳಿಯಬೇಕು.

(ಭಾಷ್ಯ)

೫೮. ಅತ್ರ ಹಿ ಜಾಗ್ರತ್ಸು ಪ್ರಾಣಾಗ್ನಿಷು ಉಪಸಂಹೃತ್ಯ ಬಾಹ್ಯಕರಣಾನಿ
ವಿಷಯಾಂಶ್ಚ ಅಗ್ನಿಹೋತ್ರಫಲಮಿವ ಸ್ವರ್ಗಂ ಬ್ರಹ್ಮ ಜಿಗಮಿಷುಃ¹ ಮನಃ ಹ ವಾನ
ಯಜಮಾನಃ ಜಾಗರ್ತ | ಯಜಮಾನವತ್ ಕಾರ್ಯಕರಣೇಷು ಪ್ರಾಧಾನ್ಯೇನ
ಸಂವ್ಯವಹಾರಾತ್ ಸ್ವರ್ಗಮಿವ ಬ್ರಹ್ಮ ಪ್ರತಿ ಪ್ರಸಿದ್ಧತತ್ವಾತ್ ಯಜಮಾನೋ ಮನಃ
ಕಲ್ಪತೇ | ಇಷ್ಟಫಲಂ ಯಾಗಫಲಮೇವ ಉದಾನೋ ವಾಯುಃ | ಉದಾನ
ನಿಮಿತ್ತತ್ವಾತ್ ಇಷ್ಟಫಲಪ್ರಾಪ್ತೇಃ | ಕಥಮ್? ಸಃ ಉದಾನಃ ಏನಂ² ಮನಃಪ್ರಾಪ್ತಂ
ಯಜಮಾನಂ ಸ್ವಪ್ನವೃತ್ತಿರೂಪಾದಪಿ ಪ್ರಚ್ಯಾನ್ಯ ಅಹರಹಃ ಸುಷುಪ್ತಿಕಾಲೇ
ಸ್ವರ್ಗಮಿವ ಬ್ರಹ್ಮ ಅಕ್ಷರಂ ಗಮಯತಿ | ಅತೋ ಯಾಗಫಲಸ್ಯಾನೀಯ ಉದಾನಃ ||

(ಭಾಷ್ಯಾರ್ಥ)

ಇಲ್ಲಿ³ ಪ್ರಾಣಾಗ್ನಿಗಳು ಎಚ್ಚತ್ತಿರುವಲ್ಲಿ ಹೊರಗಿನ ಕರಣಗಳನ್ನೂ ವಿಷಯ
ಗಳನ್ನೂ ಉಪಸಂಹಾರಮಾಡಿಕೊಂಡು ಅಗ್ನಿಹೋತ್ರದ ಫಲವಾದ ಸ್ವರ್ಗದಂತಿರುವ
ಬ್ರಹ್ಮವನ್ನು ಹೋಗಿ ಸೇರಲಿರುವ ಮನಸ್ಸೆಂಬ ಯಜಮಾನನು⁴ (ತಾನು) ಎಚ್ಚತ್ತಿರು
ತ್ತಾನೆ. ಯಜಮಾನನಂತೆ ಕಾರ್ಯಕರಣಗಳ ವಿಷಯದಲ್ಲಿ ಮುಖ್ಯವಾಗಿ ವ್ಯವಹರಿಸು
ತ್ತಿರುವದರಿಂದಲೂ (ಅಗ್ನಿಹೋತ್ರಿಯು) ಸ್ವರ್ಗಕ್ಕೆ (ಹೋಗಲಿರುವಂತೆ) ಬ್ರಹ್ಮವನ್ನು
ಕುರಿತು ಹೊರಟಿರುವದರಿಂದಲೂ ಮನಸ್ಸನ್ನು ಯಜಮಾನನು ಎಂದು ಕಲ್ಪಿಸಿರುತ್ತದೆ.
ಇಷ್ಟಫಲವೇ ಎಂದರೆ (ಈ) ಯಾಗದ ಫಲವೇ ಉದಾನವಾಯು. ಏಕೆಂದರೆ ಇಷ್ಟಫಲವು
ದೊರಕುವದು ಉದಾನ(ವಾಯುವಿನ) ನಿಮಿತ್ತದಿಂದ. ಅದು ಹೇಗೆ? ಎಂದರೆ
ಆ ಉದಾನ (ವಾಯುವು) ಈ ಮನಸ್ಸೆಂಬ ಯಜಮಾನನನ್ನು ಸ್ವಪ್ನವೃತ್ತಿಯ ರೂಪ
ದಿಂದಲೂ ತಪ್ಪಿಸಿ ದಿನದಿನವೂ (ಅಗ್ನಿಹೋತ್ರಿಯನ್ನು) ಸ್ವರ್ಗಕ್ಕೆ (ಒಯ್ಯುವಂತೆ
ಬ್ರಹ್ಮವನ್ನು ಎಂದರೆ ಅಕ್ಷರವನ್ನು ಪಡೆಯಿಸುತ್ತಿರುವದು.⁵ ಆದ್ದರಿಂದ ಉದಾನವು
ಯಾಗದ ಫಲದಂತೆ ಇರುತ್ತದೆ.

1. " ಜಿಗಮಿಷುಃ " ಎಂದೇ ಅಚ್ಚಿನ ಪುಸ್ತಕಗಳಲ್ಲಿದೆ. ಮನಸ್ಸಿಗೆ ನಿಶೇಷಣವಾಗಿ
ರುವದರಿಂದ ಜಿಗಮಿಷು ಎಂದಿದ್ದರೇ ಉತ್ತಮವೆಂದು ತೋರುವದು.

2. ಇದು ೩ | ಪಾಠದ ಭಾಷ್ಯದಲ್ಲಿ ಬಿಟ್ಟುಹೋಗಿದೆ.

3. ಸ್ವಪ್ನದಲ್ಲಿ.

4. ಯಾಗಕರ್ತನು.

5. ಬ್ರಹ್ಮಪ್ರಾಪ್ತಿಯಿಂದ ಆಗುವ ಆನಂದವು ಈ ಉಪಾಸಕನಿಗೆ ಉದಾನದ ಮೂಲಕ
ದೊರೆಯುತ್ತದೆ.

(ಭಾಷ್ಯ)

೫೯. ಏವಂವಿದುಷಃ ಶ್ರೋತ್ರಾದ್ಯುಪರಮಕಾಲಾದಾರಭ್ಯ ಯಾವತ್ ಸುವೋತ್ತಿತೋ ಭವತಿ ತಾವತ್ ಸರ್ವಯಾಗಫಲಾನುಭವ ಏವ ನ ಅವಿದುಷಾಮಿವ ಅನರ್ಥಾಯ ಇತಿ ವಿದ್ವತ್ತಾ ಸ್ತೂಯತೇ | ನ ಹಿ ವಿದುಷ ಏವ ಶ್ರೋತ್ರಾದೀನಿ ಸ್ವಪಂತೇ | ಪ್ರಾಣಾಂಗ್ಯೋ ವಾ ಜಾಗ್ರತಿ, ಜಾಗ್ರತ್ಸ್ವಪ್ನಯೋರ್ಮನಃ ಸ್ವಾತನ್ತ್ರಯಮ್ ಅನುಭವತ್ ಅಹರಹಃ ಸುಷುಪ್ತಂ ವಾ ಪ್ರತಿಪದ್ಯತೇ | ಸಮಾನಂ ಹಿ ಸರ್ವಪ್ರಾಣಿನಾಂ ಸರ್ವಯೋಣ ಜಾಗ್ರತ್ಸ್ವಪ್ನಸುಷುಪ್ತಿಗಮನಮ್ | ಅತೋ ವಿದ್ವತ್ತಾಸ್ತುತಿರೇವೇ ಯಮ್ ಉಪಪದ್ಯತೇ ||

(ಭಾಷ್ಯಾರ್ಥ)

ಈ ರೀತಿಯಲ್ಲಿ ತಿಳಿದಿರುವವನಿಗೆ¹ ಶ್ರೋತ್ರಾದಿಗಳು ಸುಮ್ಮನಾದ ಕಾಲದಿಂದ ಹಿಡಿದು (ಅವನು) ಮತ್ತೆ ನಿದ್ರೆಯಿಂದ ಎಚ್ಚರವಾಗುವವರೆಗೂ ಯಾಗಫಲವನ್ನೆಲ್ಲ ಅನುಭವಿಸುತ್ತಿರುವದೇ ಹೊರತು ಅಜ್ಞಾನಿಗಳಂತೆ ನಿಷ್ಪ್ರಯೋಜನವಾಗಿರುವದಿಲ್ಲ-² ಎಂದು ಜ್ಞಾನವನ್ನು ಹೊಗಳುತ್ತದೆ. ಏಕೆಂದರೆ ಶ್ರೋತ್ರಾದಿಗಳು ನಿದ್ರೆಹೋಗುತ್ತವೆ ಎಂಬುದಾಗಲಿ, ಪ್ರಾಣಾಂಗಿಗಳು ಎಚ್ಚತ್ತಿರುವವೆಂಬುದಾಗಲಿ, ಎಚ್ಚರಕನಸುಗಳಲ್ಲಿ ಮನಸ್ಸು ಸ್ವಾತಂತ್ರ್ಯವನ್ನು ಅನುಭವಿಸಿ ದಿನದಿನವೂ ತನಿನಿದ್ರೆಯನ್ನು ಅನುಭವಿಸುತ್ತದೆ-ಎಂಬುದಾಗಲಿ ಜ್ಞಾನಿಗೊಬ್ಬನಿಗೇ (ಅಗುವ)ದಿಲ್ಲ³. ಎಚ್ಚರಕನಸುನಿದ್ರೆಗಳನ್ನು ಒಂದಾಗುತ್ತಲೊಂದನ್ನು ಅನುಭವಿಸುತ್ತಿರುವದೆಂಬುದು ಎಲ್ಲಾ ಪ್ರಾಣಿಗಳಿಗೂ ಸಮಾನವಾಗಿಯೇ ಇರುತ್ತದೆಯಷ್ಟೆ. ಆದ್ದರಿಂದ ಇದು ಜ್ಞಾನಿಯಾಗಿರುವದರ ಸ್ತುತಿಯೇ ಎಂಬುದೇ ಯುಕ್ತ.⁴

1. ಪ್ರಾಣಾಂಗಿಗಳ ಉಪಾಸಕನಿಗೆ.

2. ಅಜ್ಞಾನಿಗಳೂ ಸುಷುಪ್ತಿಯಲ್ಲಿ ಬ್ರಹ್ಮವನ್ನೇ ಸೇರುವರಾದರೂ ಅವರಿಗೆ ಆದರ ಪ್ರಯೋಜನವಾಗುವದಿಲ್ಲ. ಇದಕ್ಕೆ ಅವರಿಗೆ ಈ ಭಾವನೆಯಿಲ್ಲದಿರುವದೇ ಕಾರಣ.

3. ಛಾ. ಭಾ. ೮-೩-೩ ರಲ್ಲಿ " ಏವಂವಿತ್ " ಎಂಬುದರ ವ್ಯಾಖ್ಯಾನವನ್ನು ನೋಡಿ.

4. ಜ್ಞಾನಿಗೆ ಅಗುವ ಅವಸ್ಥಾತ್ರಯದ ಅನುಭವವೇ ಬೇರೆ ಎಂದೇನೂ ಅಭಿಪ್ರಾಯವಿಲ್ಲ; ಎಲ್ಲರಿಗೂ ಅಗುವ ಅನುಭವವು ಜ್ಞಾನಿಗೆ ಜ್ಞಾನದ ಬಲದಿಂದ ವಿಲಕ್ಷಣಫಲವುಳ್ಳದ್ದಾಗುತ್ತದೆ ಎಂದು ಭಾವ. ಉತ್ಕ್ರಾಂತಿವಿಚಾರವೂ ಹೀಗೆಯೇ ಜ್ಞಾನಿಗೂ ಅಜ್ಞರಿಗೂ ಸಮಾನವಾದರೂ ಆತ್ಮನಲ್ಲಿ ಸೇರಿದ ಜ್ಞಾನಿಗೆ ಮತ್ತೆ ಪುನರಾವೃತ್ತಿಯಿಲ್ಲ ಸೂ. ಛಾ. ೪-೨-೭.

ಮನಸ್ಸಿಗೆ ಸ್ವಪ್ನಾನುಭವ

(ಭಾಷ್ಯ)

೬೦. ಯತ್ ಪೃಷ್ಠಂ ಕತರ ಏಷ ದೇವಃ ಸ್ವಪ್ನಾನ್ ಪಶ್ಯತೀತಿ, ತದಾಹ—

(ಭಾಷ್ಯಾರ್ಥ)

ಕನಸನ್ನು ಕಾಣುವನಲ್ಲ, ಈ ದೇವನು ಯಾರು? ಎಂದು ಕೇಳುತ್ತಷ್ಟೆ. ಅದಕ್ಕೆ (ಈಗ ಉತ್ತರವನ್ನು) ಹೇಳುತ್ತಾನೆ:—

ಅತ್ರೈಷ ದೇವಃ ಸ್ವಪ್ನೇ ಮಹಿಮಾನಮನುಭವತಿ | ಯದ್
ದೃಷ್ಟಂ ದೃಷ್ಟಮನುಪಶ್ಯತಿ ಶ್ರುತಂ ಶ್ರುತಮೇವ ಅರ್ಥಮನು
ಶ್ಯನೋತಿ ದೇಶದಿಗನ್ತರೈಶ್ಚ ಪ್ರತ್ಯನುಭೂತಂ ಪುನಃ ಪುನಃ
ಪ್ರತ್ಯನುಭವತಿ ದೃಷ್ಟಂ ಚಾದೃಷ್ಟಂ ಚ ಶ್ರುತಂ ಚಾಶ್ರುತಂ
ಚಾನುಭೂತಂ ಚಾನನುಭೂತಂ ಚ ಸಚ್ಚಾಸಚ್ಚ ಸರ್ವಂ ಪಶ್ಯತಿ
ಸರ್ವಃ ಪಶ್ಯತಿ || ೫ ||

೫. ಈ ಸ್ವಪ್ನದಲ್ಲಿ ಈ ದೇವನು ಮಹಿಮೆಯನ್ನು ಅನುಭವಿಸುತ್ತಾನೆ. ನೋಡಿನೋಡಿದ್ದನ್ನು ಮತ್ತೆ ನೋಡುತ್ತಿರುತ್ತಾನೆ, ಕೇಳಿಕೇಳಿದ್ದ ವಿಷಯ ವನ್ನೇ ಮತ್ತೆ ಕೇಳುತ್ತಿರುತ್ತಾನೆ. ದೇಶದಿಗಂತರಗಳಲ್ಲಿ ಅನುಭವಿಸಿದ್ದನ್ನು ಮತ್ತೆ ಮತ್ತೆ ಅನುಭವಿಸುತ್ತಿರುತ್ತಾನೆ. ಕಂಡದ್ದು ಕಾಣದೆ ಇರುವದು ; ಕೇಳಿದ್ದು ಕೇಳದೆ ಇರುವದು ; ಅನುಭವಿಸಿದ್ದು ಅನುಭವಿಸದೆ ಇರುವದು ; ಇರುವದು, ಇಲ್ಲದ್ದು-ಇದೆಲ್ಲವನ್ನೂ ಕಾಣುತ್ತಿರುತ್ತಾನೆ, ಎಲ್ಲವೂ ಆಗಿ ಕಾಣುತ್ತಾನೆ.

(ಭಾಷ್ಯ)

೬೧. ಅತ್ರ ಉಪರತೇಷು ಶ್ರೋತ್ರಾದಿಷು ದೇಹರಕ್ಷಾಯೈ ಜಾಗ್ರತ್ಸು ಪ್ರಾಣಾದಿವಾಯುಷು ಪ್ರಾಕ್ ಸುಷುಪ್ತಿಪ್ರತಿಪತ್ತೇಃ ಏತಸ್ಮಿನ್ ಅನ್ತರಾಲೇ ಏಷ ದೇವಃ ಅರ್ಕರಕ್ತೀವತ್ ಸ್ವಾತ್ಮನಿ ಸಂಹೃತಶ್ರೋತ್ರಾದಿಕರಣಃ ಸ್ವಪ್ನೇ ಮಹಿಮಾನಂ ವಿಭೂತಿಂ ವಿಷಯವಿಷಯಿಲಕ್ಷಣಮ್ ಅನೇಕಾತ್ಮಭಾವಗಮನಮ್ ಅನುಭವತಿ ಪ್ರತಿಪದ್ಯತೇ ||

(ಭಾಷ್ಯಾರ್ಥ)

ಇಲ್ಲಿ, ಎಂದರೆ ಶ್ರೋತ್ರವೇ ಮುಂತಾದವುಗಳು ಸುಮ್ಮನಾಗಿ, ದೇಹದ ರಕ್ಷಣೆ ಗಾಗಿ ಪ್ರಾಣವೇ ಮುಂತಾದ ವಾಯುಗಳು ಎಚ್ಚತ್ತಿರುವಲ್ಲಿ ತನಿದ್ರಿಯನ್ನು ಪಡೆಯುವ

ಮುಂಚೆ, ಈ ನಡುವಣ (ಕಾಲ)ದಲ್ಲಿ, ಈ ದೇವನು ಸೂರ್ಯಕಿರಣಗಳಂತೆ¹ ತನ್ನಲ್ಲಿ ಶ್ರೋತ್ರಾದಿಕರಣಗಳನ್ನು ಉಪಸಂಹಾರಮಾಡಿಕೊಂಡು, ಸ್ವಪ್ನದಲ್ಲಿ ಮಹಿಮೆಯನ್ನು ಎಂದರೆ ವಿಷಯವಾಗಿಯೂ ವಿಷಯಿಯಾಗಿಯೂ ಇರುವದೆಂಬ ವಿಭೂತಿಯನ್ನು, ಅನೇಕ ಸ್ವರೂಪವನ್ನು ಹೊಂದುವಿಕೆಯನ್ನು² ಅನುಭವಿಸುತ್ತಾನೆ, ಪಡೆಯುತ್ತಾನೆ.

ಮನಸ್ಸಿನ ಸ್ವಾತಂತ್ರ್ಯದ ಬಗ್ಗೆ ಅಕ್ಷೇಪಸಮಾಧಾನಗಳು

(ಭಾಷ್ಯ)

೭೨. ನನು ಮಹಿಮಾನುಭವನೇ ಕರಣಂ ಮನಃ ಅನುಭವಿತುಃ | ತತ್ ಕಥಂ ಸ್ವಾತಂತ್ರ್ಯೇಣ “ಅನುಭವತಿ” ಇತ್ಯುಚ್ಯತೇ | ಸ್ವತನ್ತ್ರೇ ಹಿ ಕ್ಷೇತ್ರಜ್ಞಃ | ನೈಷ ದೋಷಃ | ಕ್ಷೇತ್ರಜ್ಞಸ್ಯ ಸ್ವಾತಂತ್ರ್ಯಸ್ಯ ಮನಃಉಪಾಧಿಕೃತತ್ವಾತ್ | ನ ಹಿ ಕ್ಷೇತ್ರಜ್ಞಃ ಪರಮಾರ್ಥತಃ ಸ್ವತಃ ಸ್ವಪಿತಿ, ಜಾಗರ್ತಿ ವಾ | ಮನಃಉಪಾಧಿಕೃತಮೇವ ತಸ್ಯ ಜಾಗರಣಂ ಸ್ವಪ್ನಶ್ಚ ಇತ್ಯುಕ್ತಂ³ ವಾಜಸನೇಯಕೇ⁴ “ಸಧೀಃ ಸ್ವಪ್ನೋ ಭೂತ್ವಾ” (ಬೃ. ಮಾ. ೪-೨-೨) “ಧ್ಯಾಯತೀವ ಲೇಲಾಯತೀವ” (ಬೃ. ೪-೨-೨) ಇತ್ಯಾದಿ | ತಸ್ಮಾತ್ ಮನಸೋ ವಿಭೂತ್ಯನುಭವೇ ಸ್ವಾತಂತ್ರ್ಯವಚನಂ ನ್ಯಾಯ್ಯಮೇವ ||

(ಭಾಷಾರ್ಥ)

(ಅಕ್ಷೇಪ):—ಅನುಭವಿಸುವವನಿಗೆ ಮಹಿಮೆಯನ್ನು ಅನುಭವಿಸುವದಕ್ಕೆ ಮನಸ್ಸು ಕರಣವಾಗಿರುತ್ತದೆ. ಹೀಗಿರುವಲ್ಲಿ (ಅದು) ಸ್ವತಂತ್ರವಾಗಿ “ಅನುಭವಿಸುತ್ತದೆ” ಎಂದು ಹೇಳಿದ್ದು ಹೇಗೆ? ಕ್ಷೇತ್ರಜ್ಞನಲ್ಲವೆ, ಸ್ವತಂತ್ರನು?

(ಸಮಾಧಾನ):—ಇದು ತಪ್ಪಲ್ಲ. ಏಕೆಂದರೆ ಕ್ಷೇತ್ರಜ್ಞನ ಸ್ವಾತಂತ್ರ್ಯವು ಮನಸ್ಸೆಂಬ ಉಪಾಧಿಯಿಂದಾಗಿರುತ್ತದೆ. ಕ್ಷೇತ್ರಜ್ಞನು ನಿಜವಾಗಿ ನೋಡಿದರೆ ತಾನೇ ನಿದ್ರಿಸುವದೂ ಇಲ್ಲ, ಎಚ್ಚತ್ತಿರುವದೂ ಇಲ್ಲ. ಮನಸ್ಸೆಂಬ ಉಪಾಧಿಯಿಂದಲೇ ಅವನಿಗೆ ಎಚ್ಚರವೂ ಕನಸೂ ಆಗುತ್ತಿರುವವು—ಎಂದು ವಾಜಸನೇಯಕದಲ್ಲಿ “ಅವನು ಬುದ್ಧಿಯಿಂದ ಕೂಡಿ ಕನಸ(ನ್ನು ಕಾಣುವವ)ನಾಗಿ (ಈ ಲೋಕವನ್ನು ಅತಿಕ್ರಮಿಸುತ್ತಾನೆ)” (ಬೃ. ಮಾ. ೪-೨-೨) “(ಅವನು ಸಮಾನವಾಗಿ ಎರಡು ಲೋಕಗಳನ್ನೂ

1. “ಅಕೋರ ರಶ್ಮಿವತ್” ಎಂದು ಪಾಠವಿದ್ದರೆ ಸೂರ್ಯನು ಕಿರಣಗಳನ್ನು ಉಪಸಂಹಾರಮಾಡಿಕೊಳ್ಳುವಂತೆ ಎಂದು ಸರಳವಾಗಿ ಅರ್ಥವಾಗುತ್ತದೆ.

2. ಮನಸ್ಸೇ ಎಲ್ಲವೂ ಆಗಿ ತೋರಿಕೊಳ್ಳುತ್ತದೆ, ಮನಸ್ಸಿಗಿಂತ ಬೇರೆ ಯಾವ ವಿಷಯವೂ ಇರುವದಿಲ್ಲ.

3. ವಾ|| ಪಾಠದಲ್ಲಿ “ಉಕ್ತಂ” ಎಂದಿಷ್ಟೇ ಪಾಠವಿದೆ.

4. ಸೂ. ಭಾ. ೨-೨-೪೦ ರಲ್ಲಿ “ಸಧೀಃ ಸ್ವಪ್ನೋ ಭೂತ್ವೇನುಂ ಲೋಕಮತಿಕ್ರಾಮತಿ” ಎಂದು ಈ ವಾಕ್ಯವು ಉದಾಹೃತವಾಗಿದೆ. ಆದ್ದರಿಂದ “ಧ್ಯಾಯತೀವ ಲೇಲಾಯತೀವ” ಎಂಬುದು ಹಿಂದಿನ ವಾಕ್ಯಭಾಗವೆಂದೂ ಮತ್ತೊಂದು ಪ್ರಮಾಣವಾಕ್ಯವೆಂದೂ ಗಣಿಸಲಾಗಿದೆ.

ಒಂದೊಂದಾಗಿ ಸಂಚರಿಸುತ್ತಿರುತ್ತಾನೆ, ಚಲಿಸುವಂತೆಯೂ, ಚಲಿಸುತ್ತಿರುವಂತೆಯೂ (ತೋರುತ್ತಿರುತ್ತಾನೆ)” (ಬೃ. ೪-೨-೭) ಎಂದು ಮುಂತಾಗಿ (ಹೇಳಿರುತ್ತದೆ). ಆದ್ದರಿಂದ ಮನಸ್ಸೇ ಮಹಿಮೆಯನ್ನನುಭವಿಸುವದಕ್ಕೆ ಸ್ವತಂತ್ರವಾಗಿರುವದೆಂದು ಹೇಳಿದ್ದು ಸರಿಯೇ.¹

ಸ್ವಯಂಜ್ಯೋತಿಷ್ವದ ಚರ್ಚೆ

(ಭಾಷ್ಯ)

೬೩. ಮನಃಸಾಧಿಸಹಿತತ್ರೇ ಸ್ವಪ್ನಕಾಲೇ ಕ್ಷೇತ್ರಜ್ಞಸ್ಯ ಸ್ವಯಂಜ್ಯೋತಿಷ್ವದಂ ಬಾಧ್ಯೇತ ಇತಿ ಕೇಚಿತ್ | ತನ್ನ | ಶ್ರುತ್ಯರ್ಥಾಪರಿಣ್ಣಾನಕೃತಾ ಭ್ರಾಂತಿಸ್ತೇಷಾಮ್ | ಯಸ್ಮಾತ್ ಸ್ವಯಂಜ್ಯೋತಿಷ್ವಾದಿವ್ಯವಹಾರೋಽಸಿ ಅಮೋಕ್ಷಾಂತಃ ಸರ್ವೇಽಽವಿದ್ಯಾವಿಷಯ ಏವ ಮನಃಸಾಧಿಸಾಧಿಸತಃ | “ಯತ್ರ ವಾ ಅನ್ಯದಿವ ಸ್ಯಾತ್ ತತ್ರಾನೈಽಽನ್ಯತ್ ಪಶ್ಯೇತ್” (ಬೃ. ೪-೨-೩೧), “ಮಾತ್ರಾಸಂಸರ್ಗಸ್ತಸ್ಯ ಭವತಿ” (ಬೃ. ಮಾ. ೪-೫-೧೪) “ಯತ್ರ ತ್ವಸ್ಯ ಸರ್ವಮಾತ್ಮೈವಾಭೂತ್ ತತ್ರೇನಕಂ ಪಶ್ಯೇತ್” (ಬೃ. ೪-೫-೧೫) ಇತ್ಯಾದಿಶ್ರುತಿಭ್ಯಃ | ಅತೋ ಮನ್ನಬ್ರಹ್ಮವಿದಾಮೇವ ಇಯಮಾ ಶಣ್ಣಾ ನ ತು ಏಕಾತ್ಮವಿದಾಮ್ ||

(ಭಾಷ್ಯಾರ್ಥ)

ಕನಸಿನ ಕಾಲದಲ್ಲಿ ಮನಸ್ಸೆಂಬ ಉಪಾಧಿಯಿದ್ದರೆ ಕ್ಷೇತ್ರಜ್ಞನು ಸ್ವಯಂಜ್ಯೋತಿ ಎಂಬುದು ಸುಳ್ಳಾಗುತ್ತದೆ² ಎಂದು ಕೆಲವರು ಹೇಳುತ್ತಾರೆ. ಅದು ಸರಿಯಲ್ಲ; ಶ್ರುತಿಯ ಅರ್ಥವನ್ನು ತಿಳಿಯದೆ ಅವರಿಗೆ (ಈ) ಭ್ರಾಂತಿಯಾಗಿರುತ್ತದೆ. ಏಕೆಂದರೆ ಸ್ವಯಂಜ್ಯೋತಿಯಾಗಿರುವದೇ ಮುಂತಾದ³ ಮೋಕ್ಷದವರೆಗಿನ ವ್ಯವಹಾರ

1. ನಿಜವಾಗಿ ಮನಸ್ಸು ಜಡವಾಗಿರುವದರಿಂದ ಅದಕ್ಕೂ ಈ ಸ್ವಾತಂತ್ರ್ಯವಿಲ್ಲ. ಅದರೂ ಆತ್ಮನಿಗೆ ಉಪಾಧಿಯಿಂದಲೇ ಅವಸ್ಥಾವತ್ತ್ವವೆಂಬುದನ್ನು ತಿಳಿಸುವದಕ್ಕೆ ಈ ಸ್ವಾತಂತ್ರ್ಯವನ್ನು ಮನಸ್ಸಿನಲ್ಲಿ ಅಧ್ಯಾರೋಪಮಾಡಿದೆ. ಸೂ. ಭಾ. ೧-೨-೧೨.

2. ಕನಸಿನಲ್ಲಿ ಮನಸ್ಸಿನ ಸಂಬಂಧದಿಂದ ತೋರುತ್ತಾನೆ ಎನ್ನುವದು ಇಲ್ಲಿ ಆತ್ಮನು ಸ್ವಯಂಜ್ಯೋತಿಯಾಗಿರುತ್ತಾನೆಂದು ಹೇಳುವ ಶ್ರುತಿಗೆ ವಿರುದ್ಧವಾಗಿದೆ ಎಂದು ಭಾವ.

3. ಸ್ವಯಂಜ್ಯೋತಿಯೆಂದರೆ ತಾನೇ ಬೆಳಗುವದು ; ಮತ್ತೊಂದರಿಂದ ಬೆಳಗುವದಕ್ಕೆ ಹೋಲಿಸಿದರೆ ಆತ್ಮನು ಸ್ವಯಂಜ್ಯೋತಿಯು. ನಿಜವಾಗಿ ಸ್ವಯಂಜ್ಯೋತಿ ಎಂಬುದೂ ಸರಿಯಲ್ಲ.

ವೆಲ್ಲವೂ¹ ಮನಸ್ಸೇ ಮುಂತಾದ ಉಪಾಧಿಯಿಂದಾಗಿರುವದರಿಂದ² ಅವಿದ್ಯಾವಿಷಯವೇ ಆಗಿರುತ್ತದೆ. “ ಎಲ್ಲಿಯೇ ಮತ್ತೊಂದು ಇದ್ದಂತೆ³ ಆಗಿರುವದೋ ಅಲ್ಲಿ ಒಬ್ಬನು ಇನ್ನೊಂದನ್ನು ಕಾಣಬಹುದು ” (ಬೃ. ೪-೩-೩೧) “ ಆದರೆ (ಭೂತೇಂದ್ರಿಯಗಳ) ಮಾತ್ರಗಳ ಸಂಬಂಧವು⁴ ಅವನಿಗೆ ಇಲ್ಲದೆ ಹೋಗುವದು ” (ಬೃ. ಮಾ. ೪-೫-೪೧) “ ಆದರೆ ಎಲ್ಲಿ ಇವನಿಗೆ ಎಲ್ಲವೂ ಆತ್ಮನೇ ಆಯಿತೋ ಅಲ್ಲಿ ಏತರಿಂದ ಯಾರನ್ನು ನೋಡಬೇಕು ? ” (ಬೃ. ೪-೫-೧೫)-ಇವೇ ಮುಂತಾದ ಶ್ರುತಿಗಳು ಇಲ್ಲಿ ಪ್ರಮಾಣವು. ಆದ್ದರಿಂದ ಈ ಆಶ್ವೇಷವು ಅಲ್ಪಬ್ರಹ್ಮವನ್ನರಿತವರು⁵ ಮಾಡುವದೇ ಹೊರತು ಏಕಾತ್ಮವನ್ನು ಬಲ್ಲವರು⁶ (ಮಾಡುವ)ದಲ್ಲ.

(ಭಾಷ್ಯ)

೭೪. ನನ್ನೇವಂ ಸತಿ “ ಅತ್ರಾಯಂ ಪುರುಷಃ ಸ್ವಯಂಜ್ಯೋತಿಃ ” (ಬೃ. ೪-೩-೧೪) ಇತಿ ವಿಶೇಷಣಮ್ ಅನರ್ಥಕಂ ಭವತಿ | ಅತ್ರೋಚ್ಯತೇ | ಅತ್ಯಲ್ಪ ಮಿದಮುಚ್ಯತೇ | “ ಯ ಏಷೋನ್ಮಹ್ಯದಯ ಆಕಾಶಸ್ತಿಸ್ವಿಜ್ವೀತೇ ” (ಬೃ. ೩-೧-೧೭) ಇತ್ಯನ್ಮಹ್ಯದಯಪರಿಚ್ಛೇದೇ ಸುತರಾಂ ಸ್ವಯಂಜ್ಯೋತಿಷ್ವದಂ ಬಾಧ್ಯೇತ | ಸತ್ಯಮ್ ಏವಮ್ | ಅಯಂ ದೋಷೋ ಯದ್ಯಪಿ ಸ್ಯಾತ್ ಸ್ವಪ್ನೇ ಕೇವಲತಯಾ ಸ್ವಯಂಜ್ಯೋತಿಷ್ವೇನ ಅರ್ಥಂ ತಾವದಪನೀತಂ ಭಾರಸ್ಯ ಇತಿ ಚೇತ್ | ನ | ತತ್ರಾಪಿ “ ಪುರೀತತಿ ನಾಡಿಷು ಶೇತೇ ” ಇತಿ ಶ್ರುತೇಃ ಪುರೀತನ್ನಾಡಿ ಸಂಬಂಧಾತ್ ಅತ್ರಾಪಿ⁷ ಪುರುಷಸ್ಯ ಸ್ವಯಂಜ್ಯೋತಿಷ್ವೇನ ಅರ್ಥಭಾರಾಪನಯಾಭಿ ಪ್ರಾಯೋ ವ್ಯುಷ್ಟೇವ ||

1. ಬಂಧ, ಮೋಕ್ಷ-ಮುಂತಾದ ವ್ಯವಹಾರಗಳೂ ಪರಮಾರ್ಥವಲ್ಲ, ಅವಿದ್ಯೆಗಳವೇ ಮೂಂ. ಕಾ. ೫-೩೨.

2. ಮನಸ್ಸು ಆತ್ಮನ ಬೆಳಕಿನ ಸಹಾಯದಿಂದ ಬೆಳಗುತ್ತಾ ವಿಷಯಗಳನ್ನು ಬೆಳಗುತ್ತದೆ. ಆತ್ಮನು ತಾನೇ ಬೆಳಗುತ್ತಾನೆ, ಮನಸ್ಸನ್ನೂ ಬೆಳಗುತ್ತಾನೆ. ಹೀಗೆಯೇ ಮನಸ್ಸೆಂಬ ಉಪಾಧಿಯಿಂದಲೇ ಆತ್ಮನಿಗೆ ಬಂಧಮೋಕ್ಷಗಳಿವೆ ಎಂದು ವ್ಯವಹಾರವುಂಟಾಗಿರುತ್ತದೆ.

3. ಇದ್ದಂತೆ ಎಂದದ್ದರಿಂದ ದ್ವೈತವು ತೋರುವದು ಅವಿದ್ಯೆಯಿಂದಲೇ ಎಂದಾಯಿತು.

4. ಜ್ಞಾನಿಗೆ ಅವಿದ್ಯಾಕೃತವಾದ ಇಂದ್ರಿಯಗಳ ಅಥವಾ ಭೂತಗಳ ಸಂಕರ್ಷವಿರುವದಿಲ್ಲ.

5. ಬ್ರಹ್ಮವು ಪರಿಚ್ಛಿನ್ನವಾಗಿದೆ ಎಂದು ಭಾವಿಸುವವರು.

6. ಬ್ರಹ್ಮವು ಅದ್ವಿತೀಯವಾಗಿರುವದರಿಂದ ಅನಂತವಾಗಿದೆ ಎಂದು ಅರಿತುಕೊಂಡಿರುವವರು.

7. ನಾ| ಸಾಠ.

(ಭಾಷ್ಯಾರ್ಥ)

(ಅಕ್ಷೇಪ):—ಹಾಗಾದರೆ “ ಇಲ್ಲಿ ಈ ಪುರುಷನು ಸ್ವಯಂಜ್ಯೋತಿಯಾಗಿದನು ” (ಬೃ. ೪-೩-೯, ೧೪) ಎಂದು ವಿಶೇಷಣವನ್ನು ಕೊಟ್ಟದ್ದು ವ್ಯರ್ಥವಾಗುವದಲ್ಲ! ?

(ಸಮಾಧಾನ):—ಇದಕ್ಕೆ ಉತ್ತರವನ್ನು ಹೇಳುತ್ತೇವೆ. ನೀವು ಹೇಳಿದ್ದು ಬಹು ಸ್ವಲ್ಪವಾಯಿತು “ ಈ ಹೃದಯದ ಒಳಗಡೆ ಆಕಾಶವಿದೆಯಲ್ಲ, ಅದರಲ್ಲಿ ಮಲಗಿರುತ್ತಾನೆ ” (ಬೃ. ೨-೧-೧೭) ಎಂದು ಹೃದಯದೊಳಗಡೆ ಎಂಬ ಪರಿಚ್ಛೇದವಿರುವಲ್ಲಿ^೨ ಸ್ವಯಂಜ್ಯೋತಿಷ್ಟಕ್ಕೆ ಇನ್ನೂ ಹೆಚ್ಚಿನ ಪ್ರತಿಬಂಧಕವಿದ್ದಂತೆ ಆಗುತ್ತದೆ

(ಅಕ್ಷೇಪ):—ನಿಜ, ಹಾಗೆಯೇ ಸರಿ. (ಅಲ್ಲಿ) ಈ ದೋಷವುಂಟಾಗುತ್ತದೆಯಾದರೂ ಕನಸಿನಲ್ಲಿ ಆತ್ಮನು ಒಬ್ಬನೇ ಇರುವದರಿಂದ^೩ (ಆತ್ಮನು) ಸ್ವಯಂಜ್ಯೋತಿ ಎಂದಾಗುವದರಿಂದ ಅರ್ಥ ಹೊರೆಯನ್ನಾದರೂ ಇಳಿಸಿಕೊಂಡಂತೆ ಆಗುವದಿಲ್ಲವೆ? ^೪

(ಸಮಾಧಾನ):—ಹಾಗಲ್ಲ. ಅಲ್ಲಿಯೂ “ ಪುರೀತತ್ತಿನಲ್ಲಿ ನಾಡಿಗಳಲ್ಲಿ ಮಲಗಿರುತ್ತಾನೆ ” ಎಂಬ ಶ್ರುತಿ^೫ ಇರುತ್ತದೆಯಾದ್ದರಿಂದ ಪುರೀತತ್ತು ಮತ್ತು ನಾಡಿಗಳ

1. ಕನಸಿನಲ್ಲಿ ಆತ್ಮನು ಮನಸ್ಸಿನೊಡನೆಯೇ ಇದ್ದರೆ ಆತ್ಮನು ಅಲ್ಲಿ ಸ್ವಯಂಜ್ಯೋತಿಯಾಗಿರುವನೆಂದು ಶ್ರುತಿಯಲ್ಲಿ ಹೇಳಿರುವದು ಹೇಗೆ? ಎಂದು ಅಕ್ಷೇಪ.

2. ಕನಸಿನಲ್ಲಿ ಮನಸ್ಸಿನ ಸಂಬಂಧದಿಂದ ಸ್ವಯಂಜ್ಯೋತಿಷ್ಟಕ್ಕೆ ಬಾಧೆಯಾಗುವದಾದರೆ ಸುಷುಪ್ತಿಯಲ್ಲಿಯೂ ಹೃದಯಾದಿಗಳ ಸಂಬಂಧವನ್ನು ಶ್ರುತಿಯಲ್ಲಿ ಹೇಳಿರುವದರಿಂದ ಅಲ್ಲಿ ಇನ್ನೂ ಹೆಚ್ಚಿನ ಬಾಧೆಯೇ ಆಗುತ್ತದೆ.

3. ಪೂರ್ವಪಕ್ಷಿಯ ಅಭಿಪ್ರಾಯದಲ್ಲಿ ದ್ವಿತೀಯವಸ್ತುವಿನ ಸಂಬಂಧವಿದ್ದರೆ ಆತ್ಮನು ಸ್ವಯಂಜ್ಯೋತಿಯಾಗಲಾರನು.

4. ಬೃಹದಾರಣ್ಯಕದಲ್ಲಿರುವ ವರ್ಣನೆಯಲ್ಲಿ ಸುಷುಪ್ತಿಯಲ್ಲಿ ಹೃದಯಾಕಾಶ, ಪುರೀತತ್ತು, ನಾಡಿ- ಇವುಗಳ ಸಂಬಂಧವು ಆತ್ಮನಿಗಿರುತ್ತವೆಯೆಂದಿರುವದರಿಂದ ಅಲ್ಲಿ ಸ್ವಯಂಜ್ಯೋತಿಷ್ಟಕ್ಕೆ ಅಡ್ಡಿಯು ಹೆಚ್ಚಾಗಿದೆ ಎಂದು ಹೇಳಿದರೂ ಹೇಳಬಹುದು. ಕನಸಿನಲ್ಲಿಯಾವ ಪ್ರತಿಬಂಧಕವೂ ಇಲ್ಲವೆಂದು ತೋರಿಸಿದರೆ ಅಲ್ಲಿ ಸ್ವಯಂಜ್ಯೋತಿಷ್ಟವನ್ನು ಪ್ರತಿಪಾದನೆಮಾಡಿದಂತೆ ಆಗುವದರಿಂದ ವೇದಾಂತಿಯಮೇಲೆ ಈ ವಿಷಯದಲ್ಲಿರುವ ಹೊಣೆಗಾರಿಕೆಯಲ್ಲಿ ಅರ್ಥವಾದರೂ ಇಳಿದಂತೆ ಆಗುವದಿಲ್ಲವೆ? -ಎಂದು ಅಕ್ಷೇಪಕನ ಭಾವ.

5. ಬೃಹದಾರಣ್ಯಕದ ಕನಸಿನ ವರ್ಣನೆಯಲ್ಲಿಯೂ ಆತ್ಮನಿಗೆ ಈ ನಾಡಿಗಳ ಸಂಬಂಧವನ್ನು ಹೇಳಿದೆ. (ಬೃ. ೪-೨-೩; ೪-೩-೨೦). ಅದ್ದರಿಂದ ಕನಸಿನಲ್ಲಿಯೂ ದ್ವಿತೀಯ ಸಂಬಂಧವಿರುವದರಿಂದ ಅಲ್ಲಿಯೂ ಸ್ವಯಂಜ್ಯೋತಿಷ್ಟವನ್ನು ಪ್ರತಿಪಾದನೆಮಾಡಿದಂತಾಗುವದಿಲ್ಲ.

ಸಂಬಂಧವಿರುತ್ತದೆಯಾದ್ದರಿಂದ ಇಲ್ಲಿ ಕೂಡ¹ ಪುರುಷನು ಸ್ವಯಂಜ್ಯೋತಿಯಾಗಿರುವದರಿಂದ ಅರ್ಥಹೊರೆ ಇಳಿದಂತಾಗುವದೆಂಬ ಅಭಿಪ್ರಾಯವು ಸುಳ್ಳೇ ಆಗುವದು.

(ಭಾಷ್ಯ)

೬೫. ಕಥಂ ತರ್ಹಿ “ಅತ್ರಾಯಂ ಪುರುಷಃ ಸ್ವಯಂಜ್ಯೋತಿಃ” (ಬೃ. ೪-೩-೧೪) ಇತಿ? ಅನ್ಯಶಾಖಾತ್ರಾತ್ ಅನವೇಕ್ಷ್ಯಾತ್ ಸಾ ಶ್ರುತಿಃ ಇತಿ ಚೇತ್ | ನ | ಅರ್ಥೈಕತ್ವಸ್ಯ ಇಷ್ಟತ್ರಾತ್ | ಏಕೋ ಹಿ ಆತ್ಮಾ ಸರ್ವವೇದಾಂತಾನಾಮರ್ಥೋ ವಿಜಿಜ್ಞಾಪಯಿಸಿತಃ ಬುಭುಷ್ತಿತ್ವೈ | ತಸ್ಮಾತ್ ಯುಕ್ತಾ ಸ್ವಪ್ನೇ ಆತ್ಮನಃ ಸ್ವಯಂಜ್ಯೋತಿಷ್ವೋಪಪತ್ತಿರ್ವಕ್ತುಮ್ | ಶ್ರುತೀರ್ಯಥಾರ್ಥತತ್ತ್ವಪ್ರಕಾಶಕತ್ರಾತ್ ||

(ಭಾಷ್ಯಾರ್ಥ)

(ಆಕ್ಷೇಪ):—ಇಲ್ಲ ಈ ಪುರುಷನು ಸ್ವಯಂಜ್ಯೋತಿಯಾಗಿರುತ್ತಾನೆ. (ಬೃ. ೪-೩-೧೪) ಎಂಬ ಶ್ರುತಿಯು ಹೇಗೆ (ಹೊಂದುತ್ತದೆ)? ಆ ಶ್ರುತಿಯು ಬೇರೆಯ ಶಾಖೆಯಲ್ಲಿರುವದರಿಂದ³ ಅದನ್ನು (ಇಲ್ಲಿ ಲೆಕ್ಕಕ್ಕೆ) ತೆಗೆದುಕೊಳ್ಳಬೇಕಾದದ್ದಿಲ್ಲ ಎಂದು (ನೀವು) ಹೇಳಬಹುದು; ಆದರೆ ಅದು ಸರಿಯಲ್ಲ. ಏಕೆಂದರೆ, ಶ್ರುತಿಗಳಿಗೆಲ್ಲ ಒಂದೇ ಅರ್ಥವು (ಅಭಿಪ್ರೇತವಾಗಿದೆ) ಎಂಬುದು (ವೇದಾಂತಿಗಳಿಗೆ) ಇಷವಾಗಿರುತ್ತದೆ. ಎಲ್ಲಾ ಉಪನಿಷತ್ತುಗಳಿಗೂ ಒಬ್ಬನೇ ಆತ್ಮನು ವಿಷಯವಾಗಿರುತ್ತಾನೆ; (ಅವನನ್ನೇ ಎಲ್ಲಾ ಉಪನಿಷತ್ತುಗಳೂ) ತಿಳಿಯಿಸುವದಕ್ಕೆ ಹೊರಟಿವೆ, ಮತ್ತು (ಆ ಒಬ್ಬನನ್ನೇ ನಾವು) ತಿಳಿಯಬೇಕೆಂದಿರುತ್ತೇವೆ.⁴ ಆದ್ದರಿಂದ ಕನಸಿನಲ್ಲಿ ಆತ್ಮನು ಸ್ವಯಂಜ್ಯೋತಿಯಾಗಿರುವನೆಂಬುದು ಹೇಗೆಂಬುದಕ್ಕೆ ಯುಕ್ತಿಯನ್ನು ಹೇಳುವದು ನ್ಯಾಯವಾಗಿದೆ. ಏಕೆಂದರೆ ಶ್ರುತಿಯು ಇದ್ದವಿಷಯವನ್ನು ಇದ್ದಂತೆ ತಿಳಿಸಿಕೊಡತಕ್ಕದ್ದಾಗಿದೆ.⁵

1. ಕನಸಿನಲ್ಲಿಕೂಡ. “ಸುಷುಪ್ತಿಯಲ್ಲಿ ಪೂರಹೊರೆ ಇಳಿಯುವಂತಿದ್ದರೆ ಕನಸಿನಲ್ಲಿ ಅರ್ಥಹೊರೆಯಾದರೂ ಇಳಿಯತನ್ನಬಹುದು; ಆದರೆ ಹಾಗಿಲ್ಲ, ಅಲ್ಲಿಯೂ ಬಹಳ ಪ್ರತಿಬಂಧಕವಿರುತ್ತದೆ” ಎಂಬ ಅಭಿಪ್ರಾಯವನ್ನು ವ್ಯಾಖ್ಯಾನಕಾರರು ತೆಗೆದಿರುತ್ತಾರೆ. ಆದರೆ ಪೂರ್ವಪಕ್ಷಿಯ ಸುಷುಪ್ತಿಯಲ್ಲಿ ಪೂರಹೊರೆ ಇಳಿಯುವದೆಂದೇನೂ ಹೇಳಿಲ್ಲ.

2. “ಅನವೇಕ್ಷಾ” ಎಂದೇ ಮುದ್ರಿತಪುಸ್ತಕಗಳಲ್ಲಿದೆಯಾದರೂ “ಅನವೇಕ್ಷ್ಯಾ”, ಎಂದೇ ಇರಬೇಕೆಂದು ತೋರುತ್ತದೆ.

3. ಈ ಉಪನಿಷತ್ತು ಅಥರ್ವಣಶಾಖೆಗೆ ಸೇರಿದ್ದು; ಸ್ವಯಂಜ್ಯೋತಿಃಶ್ರುತಿಯು ವಾಷಸನೇಯಶಾಖೆಯ ಬೃಹದಾರಣ್ಯಕೋಪನಿಷತ್ತಿನಲ್ಲಿದೆ.

4. ಉಪನಿಷತ್ತುಗಳೆಲ್ಲ ಒಂದೇ ಆತ್ಮತತ್ತ್ವವನ್ನು ಪ್ರತಿಪಾದಿಸಿರುತ್ತದೆ ಎಂದು ತೋರಿಸುವದೇ ಭಾಷ್ಯದ ಗುರಿ. ಸೂ. ಭಾ. ೧-೧-೪, ೩-೩-೧.

5. ವಸ್ತುಸ್ವರೂಪವು ಬೇರೆಬೇರೆಯಾಗಿರುವದು ಅಸಂಭವವಾದ್ದರಿಂದ ಒಂದೊಂದು ಶ್ರುತಿಯಲ್ಲಿ ಒಂದೊಂದುಬಗೆಯಾಗಿ ಅದನ್ನು ಹೇಳಿದೆ ಎಂದರೆ ಶ್ರುತಿಯೇ ಅಪ್ರಮಾಣವಾಗುತ್ತದೆ. ಸೂ. ಭಾ. ೧-೧-೨ “ಅನುಭವಾವಸಾನತ್ರಾತ್, ಛೂತವಸ್ತುವಿಷಯತ್ವಾಚ್ಚ ಬ್ರಹ್ಮಜ್ಞಾನಸ್ಯ” ಎಂಬ ವಾಕ್ಯದ ವಿವರಣೆಯನ್ನು ನೋಡಿ.

(ಭಾಷ್ಯ)

೬೬. ಏವಂ ತರ್ಹಿ ಶೃಣು ಶ್ರುತ್ಯರ್ಥಂ ಹಿತ್ವಾ ಸರ್ವಮಭಿಮಾನಮ್ | ನ ತ್ವಭಿಮಾನೇನ¹ ವರ್ಷಶತೇನಾಪಿ ಶ್ರುತ್ಯರ್ಥೋ ಜ್ಞಾತುಂ ಶಕ್ಯತೇ ಸರ್ವೈಃ ಪಣ್ಡಿತಂ ಮನ್ಯೈಃ | ಯಥಾ ಹೃದಯಾಕಾಶೇ ಪುರೀತತಿ ನಾಡೀಷು ಚ ಸ್ವಪತಃ ತತ್ಸಂಬನ್ಧಾ ಭಾವಾತ್ ತತೋ ವಿವಿಚ್ಯ ದರ್ಶಯಿತುಂ ಶಕ್ಯತೇ ಇತ್ಯಾತ್ಮನಃ ಸ್ವಯಂಜ್ಯೋತಿಷ್ಪ್ವಂ ನ ಬಾಧ್ಯತೇ | ಏವಂ ಮನಸಿ ಅವಿದ್ಯಾಕಾಮಕರ್ಮನಿಮಿತ್ತೋದ್ಭೂತವಾಸನಾವತಿ ಕರ್ಮನಿಮಿತ್ತಾ ವಾಸನಾಃ² ಅವಿದ್ಯಯಾ ಅನ್ಯದ್ ವಸ್ತ್ವನ್ತರಮಿವ ಪಶ್ಯತಃ ಸರ್ವ ಕಾರ್ಯಕರಣೇಭ್ಯಃ ಪ್ರವಿವಿಕ್ತಸ್ಯ ದ್ರಷ್ಟುಃ ವಾಸನಾಭ್ಯೋ ದೃಶ್ಯರೂಪಾಭ್ಯೋಽನ್ಯ ತ್ವೇನ ಸ್ವಯಂಜ್ಯೋತಿಷ್ಪ್ವಂ ಸುದರ್ಪಿತೇನಾಪಿ ತಾರ್ಕಿಕೇಣ ನ³ ವಾರಯಿತುಂ ಶಕ್ಯತೇ | ತಸ್ಮಾತ್ ಸಾಧೂಕ್ತಂ ಮನಸಿ ಪ್ರಲೀನೇಷು ಕರಣೇಷು ಅಪ್ರಲೀನೇ ಚ ಮನಸಿ ಮನೋಮಯಃ ಸ್ವಪ್ನಾನ್ ಪಶ್ಯತೀತಿ ||

(ಭಾಷ್ಯಾರ್ಥ)

(ಸಮಾಧಾನ):—ಹಾಗಾದರೆ ಎಲ್ಲಾ ಅಭಿಮಾನವನ್ನೂ ತೊರೆದು ಶ್ರುತ್ಯರ್ಥವನ್ನು ಕೇಳು. (ಏಕೆಂದರೆ) ತಾವೇ ಪಂಡಿತರೆಂದು ಭಾವಿಸಿಕೊಂಡಿರುವ ಯಾರೇ ಆಗಲಿ ಅಭಿಮಾನದಿಂದ ಶ್ರುತಿಯ ಅರ್ಥವನ್ನು ನೂರವರ್ಷವಾದರೂ ತಿಳಿದುಕೊಳ್ಳಲಾರರು.⁴ ಹೃದಯಾಕಾಶದಲ್ಲಿಯೂ ಪುರೀತತ್ತಿನಲ್ಲಿಯೂ ನಾಡಿಗಳಲ್ಲಿಯೂ⁵ ನಿದ್ರಿಸುತ್ತಿರುವ (ಆತ್ಮನಿಗೆ) ಅವುಗಳ ಸಂಬಂಧವಿಲ್ಲವಾದ್ದರಿಂದ⁶ ಅವುಗಳಿಂದ ವಿಂಗಡಿಸಿ ತೋರಿಸುವದಕ್ಕಾಗುತ್ತದೆ ಎಂಬುದರ ಮೇಲೆ ಆತ್ಮನು ಸ್ವಯಂಜ್ಯೋತಿ ಎಂಬುದಕ್ಕೆ ಹೇಗೆ ಬಾಧೆಯಾಗುವದಿಲ್ಲವೋ ಹಾಗೆಯೇ ಅವಿದ್ಯೆ, ಕಾಮ, ಕರ್ಮ-ಎಂಬ ನಿಮಿತ್ತಗಳಿಂದ ಮೇಲಕ್ಕೆ

1. “ ನ ಹಿ ಅಭಿಮಾನೇನ ” ಎಂದು ವಾ|| ಪಾಠ.

2. “ ವಾಸನಾವಿದ್ಯಯಾ ” ಎಂಬ ಅ|| ಪಾಠಕ್ಕಿಂತ ಈ ವಾ|| ಪಾಠವು ಉತ್ತಮ.

3. “ ಕೇನ ” ಎಂದು ವಾ|| ಪಾಠ.

4. ಗುರುವಿನ ಅನುಗ್ರಹದಿಂದಲೇ ತಿಳಿದುಕೊಳ್ಳಬೇಕು. ಮುಂ. ಭಾ. ೨-೧-೨.

5. ಪುರೀತತ್ತೆಂದರೆ ಹೃದಯದ ಮೇಲುಮುಸುಕು ; ಹೃದಯಾಕಾಶವೆಂದರೆ ಬ್ರಹ್ಮವೇ. ಇಲ್ಲಿ ಹೃದಯಾಕಾಶ, ಪುರೀತತ್ತು, ನಾಡಿಗಳು-ಇವುಗಳು ಸಮುಚ್ಚಯವನ್ನು ಹೇಗೆ ಅರ್ಥಮಾಡಿಕೊಳ್ಳಬೇಕೆಂಬುದನ್ನು ಸೂ. ಭಾ. ೩-೨-೨ ರಲ್ಲಿ ವಿವರಿಸಿದೆ.

6. ನಾಡೀಪುರೀತತ್ತುಗಳ ಮೂಲಕ ಆಕಾಶವನ್ನು ಸೇರಿ ನಿದ್ರಿಸುತ್ತಿರುವನೆಂಬುದು ಎಚ್ಚರದ ದೃಷ್ಟಿಯಿಂದ ; ನಿಜವಾಗಿ ಸುಷುಪ್ತಿಯಲ್ಲಿ ಆತ್ಮನಿಗೆ ಯಾವ ಸಂಬಂಧವೂ ಇರುವದಿಲ್ಲ. ಎಚ್ಚರದ ದೃಷ್ಟಿಯಿಂದ ನೋಡಿದರೂ ಗಡಿಗೆಯೊಳಗಿನ ಆಕಾಶವು ಗಡಿಗೆಗೆ ನಿಜವಾಗಿ ಕಟ್ಟಿದಿದ್ದರಂತೆ ಆತ್ಮನು ಹೃದಯಾದಿಗಳ ಎಲ್ಲೆ ಕಟ್ಟಿನೊಳಗೆ ಇರುವದಿಲ್ಲ.

ಎದ್ದ ವಾಸನೆಯುಳ್ಳ¹ ಮನಸ್ಸಿನಲ್ಲಿ ಕರ್ಮನಿಮಿತ್ತವಾದ ವಾಸನೆಗಳನ್ನು ಅವಿದ್ಯೆಯಿಂದ, ವಿಲಕ್ಷಣವಾದ ಬೇರೊಂದು ವಸ್ತುವಿನಂತೆ ಕಾಣುತ್ತಿರುವ ಎಲ್ಲಾ ಕಾರ್ಯಕರಣಗಳಿಂದಲೂ ಬೇರ್ಪಟ್ಟಿರುವ ದ್ರಷ್ಟೃವಾದ² (ಆತ್ಮನು) ದೃಶ್ಯರೂಪವಾದ ವಾಸನೆಗಳಿಗಿಂತ ಬೇರೆಯಾಗಿರುವದರಿಂದ ಸ್ವಯಂಜ್ಯೋತಿಯಾಗಿರುವನೆಂಬುದನ್ನು ಎಂಥ ಗರ್ವಿತನಾದ ತಾರ್ಕಿಕನಿಂದಲೂ ತಪ್ಪಿಸಲಾಗುವಂತಿಲ್ಲ.³ ಆದ್ದರಿಂದ ಕರಣಗಳು ಮನಸ್ಸಿನಲ್ಲಿ ಲಯವಾಗಿ ಮನಸ್ಸು ಲಯವಾಗದೆ ಇರುವಲ್ಲಿ ಮನೋಮಯನಾದ (ಆತ್ಮನು) ಸ್ವಪ್ನಗಳನ್ನು ಕಾಣುತ್ತಾನೆ ಎಂದದ್ದು ಸರಿಯೇ (ಆಯಿತು).

ಕನಸಿನಲ್ಲಾ ಗುವ ಅನುಭವದ ವಿವರ

(ಭಾಷ್ಯ)

೬೭. ಕಥಂ ಮಹಿಮಾನಮನುಭವತೀತಿ? ಉಚ್ಯತೇ | ಯತ್ ಮಿತ್ರಂ ಪುತ್ರಾದಿ ವಾ ಪೂರ್ವಂ ದೃಷ್ಟವ್ (ಅನು?)⁴ ತದ್ವಾಸನಾವಾಸಿತಃ ಪುತ್ರಮಿತ್ರಾದಿ ವಾಸನಾಸಮುದ್ಭೂತಂ ಪುತ್ರಂ ಮಿತ್ರಮಿವ ವಾ ಅವಿದ್ಯಯಾ ಪಶ್ಯತಿ ಇತ್ಯೇವಂ ಮನ್ಯತೇ | ತಥಾ ಶ್ರುತಮ್ ಅರ್ಥಂ ತದ್ವಾಸನಯಾ ಅನುಶೃಣೋತೀವ | ದೇಶ ದಿಗಂತರೈಶ್ಚ ದೇಶಾಂತರೈರ್ದಿಗಂತರೈಶ್ಚ ಪ್ರತ್ಯನುಭೂತಂ ಪುನಃ ಪುನಃ ತತಾ ಪ್ರತ್ಯನು ಭವತೀವ ಅವಿದ್ಯಯಾ | ತಥಾ ದೃಷ್ಟಂ ಚ ಅಸ್ಮಿನ್ ಜನ್ಮನಿ | ಅದೃಷ್ಟಂ ಚ ಜನ್ಮಾಂತರ ದೃಷ್ಟಮ್ ಇತ್ಯರ್ಥಃ | ಅತ್ಯಂತಾದೃಷ್ಟೇ ವಾಸನಾನುಪಪತ್ತೇಃ | ಏವಂ ಶ್ರುತಂ ಚ ಅಶ್ರುತಂ ಚ | ಅನುಭೂತಂ ಚ ಅಸ್ಮಿನ್ ಜನ್ಮನಿ ಕೇವಲೇನ ಮನಸಾ | ಅನನುಭೂತಂ ಚ ಮನಸ್ಸೈವ ಜನ್ಮಾಂತರೇ ಅನುಭೂತಮ್ ಇತ್ಯರ್ಥಃ | ಸಚ್ಚ ಪರಮಾರ್ಥೋದಕಾದಿ | ಅಸಚ್ಚ ಮರೀಚ್ಯುದಕಾದಿ | ಕಿಂ ಬಹುನಾ? ಉಕ್ತಾನುಕ್ತಂ ಸರ್ವಂ ಪಶ್ಯತಿ ಸರ್ವಃ ಪಶ್ಯತಿ ಸರ್ವಮನೋವಾಸನೋಪಾಧಿಃ ಸನ್ | ಏವಂ ಸರ್ವ ಕರಣಾತ್ಮಾ ಮನೋದೇವಃ ಸ್ವಪ್ನಾನ್ ವಶ್ಯತಿ ||

1. ಎಚ್ಚರದ ವಾಸನೆಯಿಂದ ಕನಸಾಗುವೆಂಬ ವ್ಯಾವಹಾರಿಕದೃಷ್ಟಿಯಿಂದ ಆಡಿದ ಮಾತು.

2. ದೃಶ್ಯವಾದ ಕಾರ್ಯಕರಣಗಳಂತೆ ದೃಶ್ಯವಾದ ವಾಸನೆಗಳೂ ದ್ರಷ್ಟೃವಾದ ಆತ್ಮನಿಗಿಂತ ಬೇರೆ. ಆದ್ದರಿಂದ ಆತ್ಮನಿಗೆ ಮನಸ್ಸಿನ ಅಥವಾ ವಾಸನೆಯ ಸೋಂಕಿಲ್ಲ. ಭಾ. ಭಾ. ೮-೧೨-೧, ಬೃ. ಭಾ. ೪-೩-೯-ಇವುಗಳಲ್ಲಿ ವರ್ಣಿಸಿರುವದನ್ನು ನೋಡಿ.

3. “ಯಾವ ಗರ್ವಿತನಾದ ತಾರ್ಕಿಕನಿಂದ ತಪ್ಪಿಸಲಾದೀತು?” ಎಂದು ವಾ|| ಪಾಠಕ್ಕೆ ಅರ್ಥ.

4. ಇಲ್ಲಿ “ಅನು” ಎಂಬ ಮಾತು ಭಾಷ್ಯದಲ್ಲಿ ಬಿಟ್ಟುಹೋಗಿರುವಂತೆ ತೋರುತ್ತದೆ. “ದೃಷ್ಟವ್ ಅನು” ಎಂದು ಕನ್ನಡಿಸಿಕೊಳ್ಳಬೇಕು.

(ಭಾಷ್ಯಾರ್ಥ)

ಮಹಿಮೆಯನ್ನು ಹೇಗೆ ಅನುಭವಿಸುತ್ತಾನೆ?-ಎಂದರೆ (ಶ್ರುತಿ) ಹೇಳುತ್ತದೆ. ಗೆಳೆಯನನ್ನಾಗಲಿ ಮಗನೇ ಮುಂತಾದದ್ದನ್ನಾಗಲಿ ಹಿಂದೆ ಯಾವದನ್ನು ನೋಡಿದ್ದನೋ ಆ ವಾಸನೆಯಿಂದ ಊಡಿಕೊಂಡು ವಾಸನೆಯಿಂದಾಗಿರುವ ಮಗನು, ಗೆಳೆಯನು ಮುಂತಾದದ್ದನ್ನು (ನಿಜವಾದ) ಮಗನಂತೆ ಅಥವಾ ಗೆಳೆಯನು (ಮುಂತಾದದ್ದ)ರಂತೆ ಅವಿದ್ಯೆಯಿಂದ ಕಾಣುತ್ತಾನೆ, ಎಂದರೆ ಹಾಗೆಂದು ಭಾವಿಸಿಕೊಳ್ಳುತ್ತಾನೆ (ಎಂದರ್ಥ). ಹಾಗೆಯೇ ಕೇಳಿದ್ದನ್ನೂ ಅದರ ವಾಸನೆಯಿಂದ ಮತ್ತೆ ಕೇಳುವಂತೆ (ಇರುತ್ತಾನೆ). ದೇಶದಿಗಂತರಗಳಲ್ಲಿ ಎಂದರೆ ಬೇರೆಬೇರೆಯ ದೇಶಗಳಲ್ಲಿಯೂ ಬೇರೆಬೇರೆಯ ದಿಕ್ಕುಗಳಲ್ಲಿಯೂ ಅನುಭವಿಸಿದ್ದನ್ನೇ ಮತ್ತೆ ಮತ್ತೆ ಅನುಭವಿಸುವಂತೆ ಅವಿದ್ಯೆಯಿಂದ (ಕಾಣುತ್ತಾನೆ). ಹಾಗೂ ನೋಡಿದ್ದನ್ನು ಎಂದರೆ ಈ ಜನ್ಮದಲ್ಲಿ (ಕಂಡಿರುವದನ್ನೂ) ನೋಡದ್ದನ್ನೂ ಎಂದರೆ ಮತ್ತೊಂದು ಜನ್ಮದಲ್ಲಿ ಕಂಡಿರುವದನ್ನೂ ಎಂದರ್ಥ; ಏಕೆಂದರೆ ತೀರ ನೋಡದೆ ಇದ್ದರೆ (ಅದರ) ವಾಸನೆಯೇ ಉಂಟಾಗಲಾರದು.¹ ಇದರಂತೆಯೇ ಕೇಳಿದ್ದನ್ನೂ ಕೇಳದ್ದನ್ನೂ (ಎಂಬುದರ ಅರ್ಥವನ್ನು ಅರಿಯಬೇಕು). ಅನುಭವಿಸಿದ್ದನ್ನು ಎಂದರೆ ಈ ಜನ್ಮದಲ್ಲಿ ಬರಿಯ ಮನಸ್ಸಿನಿಂದ (ಅನುಭವಿಸಿದ್ದನ್ನು)². ಅನುಭವಿಸದೆ ಇರುವದನ್ನು ಎಂದರೆ-ಮನಸ್ಸಿನಿಂದಲೇ (ಹಿಂದಿನ) ಬೇರೊಂದು ಜನ್ಮದಲ್ಲಿ ಅನುಭವಿಸಿರುವದನ್ನು ಎಂದರ್ಥ. ಇರುವದನ್ನು ಎಂದರೆ ನಿಜವಾದ ನೀರು ಮುಂತಾದದ್ದನ್ನು; ಇಲ್ಲದ್ದನ್ನು ಎಂದರೆ ಬಿಸಿಲುಕುದುರಿಯ ನೀರೇ ಮುಂತಾದದ್ದನ್ನು³. ಹೆಚ್ಚು (ಹೇಳಿದ್ದ)ರಿದೇನು? (ಇದುವು) ಹೇಳುವುದು, ಹೇಳದೆ ಇರುವುದು-ಎಲ್ಲವನ್ನೂ⁴ ನೋಡುತ್ತಾನೆ; ಎಲ್ಲವೂ ಆಗಿ ನೋಡುತ್ತಾನೆ, ಎಂದರೆ ಎಲ್ಲಾ (ವಿಷಯದ) ಮನೋವಾಸನೆಗಳೆಂಬ ಉಪಾಧಿಯುಳ್ಳವನಾಗಿ (ನೋಡುತ್ತಾನೆ). ಹೀಗೆ ಎಲ್ಲಾ ಕರಣಗಳ ಸ್ವರೂಪನಾದ ಮನೋದೇವನು ಕನಸುಗಳನ್ನು ಕಾಣುತ್ತಿರುತ್ತಾನೆ.

1. ಎಚ್ಚರದಲ್ಲಿ ಕಾಣದೆ ಇರುವದನ್ನೂ ಕನಸಿನಲ್ಲಿ ಕಾಣುವದುಂಟು; ಉದಾಹರಣೆಗೆ ತನಗೆ ನಾಲ್ಕು ಕೈಗಳಿರುವಂತೆ ಕಾಣುವದುಂಟು. ಆದರೆ ನಾಲ್ಕು ಕೈಗಳು-ಇವುಗಳನ್ನು ಎಚ್ಚರದಲ್ಲಿ ನೋಡಿಯೇ ಇರುತ್ತಾನೆ; ಅವುಗಳ ಸಂಬಂಧವನ್ನು ಮಾತ್ರ ಅವಿದ್ಯೆಯಿಂದ ಕಲ್ಪಿಸಿರುತ್ತಾನೆ. ಇದೂ ಎಚ್ಚರದ ದೃಷ್ಟಿಯಿಂದ ಹೇಳಿದ್ದೆಂಬುದನ್ನು ಮರೆಯಬಾರದು.

2. ಉದಾಹರಣೆಗೆ ಸುಖದುಃಖಗಳನ್ನು.

3. ತೈ. ಭಾ. ೨-೬ (ಭಾ. ಭಾ. ೧೭೯) ರಲ್ಲಿ “ ಸತ್ಯಂ ಚಾನ್ಯತಂಚ ” ಎಂಬುದರ ವಿವರವನ್ನು ನೋಡಿ.

4. ಈ ಜನ್ಮದಲ್ಲಿ ಎಚ್ಚರದಲ್ಲಿ ಕಂಡದ್ದು, ಅಥವಾ ಜನ್ಮಾಂತರದಲ್ಲಿ ಕಂಡದ್ದು- ಎಲ್ಲವನ್ನೂ.

5. ಎಲ್ಲಾ ಕರಣಗಳ ವಾಸನೆಯಿಂದಲೂ ಕೆಲಸಮಾಡುತ್ತಿರುವ.

ಸುಷುಪ್ತಿಯಲ್ಲಾಗುವ ನಿರುಪಾಧಿಕ ಸುಖ

ಸ ಯದಾ ತೇಜಸಾಭಿಭೂತೋ ಭವತಿ | ಅತ್ರೈಷ ದೇವಃ
ಸ್ವಪ್ನಾನ್ ನ ಪಶ್ಯತ್ಯಥ ತದೈತಸ್ಮಿನ್ ಇರೀರ ಏತತ್ಸುಖಂ ಭವತಿ || ೬

೬. ಅವನು ಯಾವಾಗ ತೇಜಸ್ಸಿನಿಂದ ತಿರಸ್ಕರಿಸಲ್ಪಡುತ್ತಾನೋ (ಆಗ) ಇಲ್ಲಿ ಈ ದೇವನು ಕನಸುಗಳನ್ನು ಕಾಣುವದಿಲ್ಲ. ಆಗ ಈ ಶರೀರದಲ್ಲಿ ಈ ಸುಖವುಂಟಾಗುತ್ತದೆ.

(ಭಾಷ್ಯ)

೬೮. ಸಃ ಯದಾ ಮನೋರೂಪೋ ದೇವ. ಯಸ್ಮಿನ್ ಕಾಲೇ ಸೌರೇಣ ಪಿತ್ತಾಪ್ತೇನ ತೇಜಸಾ ನಾಡಿಶಯೇನ ಸರ್ವತೋಽಭಿಭೂತಃ ಭವತಿ ತಿರಸ್ಕೃತ ವಾಸನಾದ್ವಾರೋ ಭವತಿ ತದಾ ಸಹ ಕರಣೈರ್ಮನಸೋ ರಶ್ಮಯೋ ಹೃದ್ಯುಪ ಸಂಹೃತಾ ಭವಂತಿ ಯದಾ ಮನೋ ದಾರ್ವಗ್ನಿವತ್ ಅವಿಶೇಷವಿಜ್ಞಾನರೂಪೇಣ ಕೃತ್ಸೂಂ ಶರೀರಂ ವ್ಯಾಪ್ತೃ ಅವತಿಷ್ಠತೇ ತದಾ ಸುಷುಪ್ತೋ ಭವತಿ | ಅತ್ರ ಏತಸ್ಮಿನ್ ಕಾಲೇ ಏಷಃ ಮನಃಪ್ರಿಯೋ ದೇವಃ ಸ್ವಪ್ನಾನ್ ನ ಪಶ್ಯತಿ | ದರ್ಶನದ್ವಾರಸ್ಯ ನಿರುದ್ಧ ತ್ವಾತ್ ತೇಜಸಾ | ಅಥ ತದಾ ಏತಸ್ಮಿನ್ ಶರೀರೇ ಏತತ್ ಸುಖಂ ಭವತಿ ಯದ್ವಿಜ್ಞಾನಂ ನಿರಾಬಾಧಮ್ ಅವಿಶೇಷೇಣ ಶರೀರವ್ಯಾಪಕಂ ಪ್ರಸನ್ನಂ ಭವತಿ ಇತ್ಯರ್ಥಃ ||

(ಭಾಷ್ಯಾರ್ಥ)

ಅವನು ಎಂದರೆ (ಆ) ಮನೋರೂಪನಾದ ದೇವನು ಯಾವಾಗ ಯಾವ ಕಾಲದಲ್ಲಿ ನಾಡಿಗಳಲ್ಲಿರುವ ಸೂರ್ಯಸಂಬಂಧವಾದ ಪಿತ್ತವೆಂಬ ಹೆಸರಿನ ತೇಜಸ್ಸಿನಿಂದ¹ ಎಲ್ಲಾ ಕಡೆಯಲ್ಲಿಯೂ ಅಭಿಭೂತನಾಗುವನೋ ಎಂದರೆ ವಾಸನಾದ್ವಾರಗಳು ಮುಚ್ಚಿಹೋದವನಾಗುವನೋ² ಆಗ ಕರಣಗಳೊಡನೆ ಮನಸ್ಸಿನ ಕಿರಣಗಳು ಹೃದಯದಲ್ಲಿ ಅಡಗುತ್ತವೆ.³ ಯಾವಾಗ ಮನಸ್ಸು ಕಟ್ಟಿಗೆಯ ಬೆಂಕಿಯಂತೆ

1. ಈ ತೇಜಸ್ಸು ಎಲ್ಲಿಯೂ ವ್ಯಾಪಿಸಿಕೊಳ್ಳುವದರಿಂದ ಹೊರಗಿನ ಅರಿವು ಇಲ್ಲವಂತಾಗುವದು. ಭಾ. ಭಾ. ೮-೬-೨ ನೋಡಿ. ತೇಜಸ್ಸೆಂದರೆ ಆತ್ಮರೂಪವೆಂದು ಅರ್ಥವಾದುದರಿಂದ ತೇಜಸ್ಸಿನಲ್ಲಿ ಯಾವಾಗ ಮನಸ್ಸು ಸೇರುವನೋ ಎಂದರ್ಥ. ಸೂ. ಭಾ. ೨-೨-೨ ನೋಡಿ.

2. ಕರಣದ್ವಾರಗಳನ್ನು ಪಿತ್ತವು ಮುಚ್ಚಿಕೊಂಡರೆ ವಾಸನೆಗಳು ಉಂಟಾಗದೆ ಇರುವವೆಂದು ಭಾವ. ಎಚ್ಚರವಾಗದೆ ಇರುವದಕ್ಕೆ ಇವೇ ಕಾರಣ. ಭಾ. ಭಾ. ೮-೬-೨

3. ಮನಸ್ಸಿನ ಅನುಭವಸ್ಮೃತಿಗಳೆಂಬ ವ್ಯಾಪಾರಗಳು ವಿಶೇಷರೂಪವನ್ನು ಬಿಟ್ಟು ಪ್ರಾಣರೂಪದಿಂದ ಹೃದಯದಲ್ಲಿ ನಿಂತುಬಿಡುವವು. ಮಾಂ. ಕಾ. ಭಾ. ೧-೨ ; ಭಾ. ಭಾ. ೪-೨-೨.

ಸಾಮಾನ್ಯವಾದ ವಿಜ್ಞಾನದ ರೂಪದಿಂದ¹ ಶರೀರವೆಲ್ಲವನ್ನೂ ವ್ಯಾಪಿಸಿಕೊಂಡಿರುವುದೋ ಇನ್ನು (ಆಗ) ಸುಷುಪ್ತನಾಗುತ್ತಾನೆ. ಇಲ್ಲಿ ಈ ಕಾಲದಲ್ಲಿ ಮನಸ್ಸೆಂಬ ಹೆಸರಿನ ದೇವನು ಕನಸುಗಳನ್ನು ಕಾಣುವದಿಲ್ಲ; ಏಕೆಂದರೆ ಕಾಣುವ ದ್ವಾರವು ತೇಜಸ್ವಿನಿಂದ ಮುಚ್ಚಿಹೋಗಿರುತ್ತದೆ.² ಇನ್ನು ಆಗ³ ಈ ಶರೀರದಲ್ಲಿ ಈ ಸುಖವುಂಟಾಗುತ್ತದೆ.⁴ ಆದರೆ ಅರಿವು ಸಾಮಾನ್ಯರೂಪದಿಂದ (ಶರೀರವನ್ನೆಲ್ಲ) ವ್ಯಾಪಿಸಿಕೊಂಡು ಪ್ರಸನ್ನವಾಗಿರುತ್ತದೆ ಎಂದರ್ಥ.⁵

ಸುಷುಪ್ತಿಯಲ್ಲಿರುವ ಅದ್ವಯಾತ್ಮಸ್ವರೂಪ

(ಭಾಷ್ಯ)

೬೯. ಏತಸ್ಮಿನ್ ಕಾಲೇ ಅವಿದ್ಯಾಕಾಮಕರ್ಮನಿಬಂಧನಾನಿ ಕಾರ್ಯಕರಣಾನಿ ಶಾಂತಾನಿ ಭವಂತಿ | ತೇಷು ಶಾಂತೇಷು ಆತ್ಮಸ್ವರೂಪಮ್ ಉಪಾಧಿಭಿರನ್ಯಥಾವಿಭಾವ್ಯಮಾನಮ್ ಅದ್ವಯಮ್ ಏಕಂ ಶಿವಂ ಶಾಂತಂ ಭವತಿ ಇತಿ ಏತಾಮವಸ್ಥಾಂ ಪೃಥಿವ್ಯಾದ್ಯವಿದ್ಯಾಕೃತಮಾತ್ರಾನುಪ್ರವೇಶೇನ ದರ್ಶಯಿತುಂ ದೃಷ್ಟ್ವಾಂತಮಾಹ—

(ಭಾಷ್ಯಾರ್ಥ)

ಈ ಕಾಲದಲ್ಲಿ ಅವಿದ್ಯಾಕಾಮಕರ್ಮಗಳಿಂದಾಗಿರುವ ಕಾರ್ಯಕರಣಗಳು ಇಲ್ಲವಾಗುವವು.⁶ ಅವು ಇಲ್ಲವಾಗಲು ಉಪಾಧಿಗಳಿಂದ ಬೇರೆಯ ಪ್ರಕಾರವಾಗಿ ತಿಳಿಯಬರುತ್ತಿರುವ⁷ ಆತ್ಮಸ್ವರೂಪವು ತನಗೆರಡೆನೆಯದಿಲ್ಲದೆ

1. ಚೈತನ್ಯರೂಪದಿಂದ ಎಂದರ್ಥ. “ ಚೇತನಾ ಎಂಬ ಸಾಮಾನ್ಯವೃತ್ತಿರೂಪದಿಂದ ” ಎಂಬ ವ್ಯಾಖ್ಯಾನವು ಭಾಷ್ಯಕ್ಕೂ ಅನುಭವಕ್ಕೂ ವಿರುದ್ಧ. ಚೈತನ್ಯವು ಶರೀರವನ್ನೆಲ್ಲ ಕಟ್ಟಿಗೆಯ ಬೆಂಕಿಯು ವ್ಯಾಪಿಸಿಕೊಂಡಿರುವಂತೆ ವ್ಯಾಪಿಸಿಕೊಂಡಿರುತ್ತದೆ—ಎಂದು ಹೇಳಿರುವುದು ಎಚ್ಚರದ ದೃಷ್ಟಿಯಿಂದ; ಸುಷುಪ್ತನ ದೃಷ್ಟಿಯಿಂದ ಶರೀರವೇ ಇರುವದಿಲ್ಲ.

2. ಕರಣಗಳನ್ನು ಪಿತ್ತವು ಮುಚ್ಚಿಹಾಕಿರುತ್ತದೆ; ಆದ್ದರಿಂದ ದರ್ಶನವಾಗಲಿ ವಾಸನೆಯಾಗಲಿ ಇರುವದಿಲ್ಲ.

3. “ ಅಥ ತದಾ ” ಎಂಬುದಕ್ಕೆ ಬದಲು “ ಅಥ ” ಎಂದಿಷ್ಟೇ ಇರುವ ಉಪನಿಷತ್ತಾಳೆ ದಲ್ಲಿ ತದಾ ಎಂಬುದು ಭಾಷ್ಯಕ್ಕೆ ಸೇರಿದ್ದೆಂದು ಭಾವಿಸಬೇಕು.

4. ಇಲ್ಲಿ ಅನಂದಮಯಕೋಶವೆಂಬ ಹೆಸರಿನ ಅಜ್ಞಾನವನ್ನು ಹೇಳಿರುತ್ತದೆ—ಎಂಬ ವ್ಯಾಖ್ಯಾನವು ಭಾಷ್ಯವಿರುದ್ಧ. ಈ ವಿಷಯಕ್ಕೆ ಪೀಠಿಕೆಯನ್ನು ನೋಡಿರಿ.

5. ಈ ಸುಖವು ಆತ್ಮನ ಸ್ವರೂಪವೇ. ಸೂ. ಭಾ. ೧-೩-೯ ನೋಡಿ.

6. ಸುಷುಪ್ತಿಯಲ್ಲಿ ಅವಿದ್ಯಾಕಾಮಕರ್ಮಗಳು ಇರುವದಿಲ್ಲವಾದ್ದರಿಂದ ಕಾರ್ಯಕರಣಗಳಾಗಲಿ ವಿಷಯಗಳಾಗಲಿ ಇರುವದಿಲ್ಲವೆಂಬ ಬಗ್ಗೆ ಬೃ. ೪-೩-೨೧ ನೋಡಿ.

7. ಶ್ರೋತ್ರವೇ ಮುಂತಾದ ಉಪಾಧಿಗಳಿಂದ ಶ್ರೋತ್ರತ್ವವೇ ಮುಂತಾದವು ಆತ್ಮನ ರೂಪಗಳೆಂದು ತೋರುತ್ತಿರುವವು. ಬೃ. ಭಾ. ೧-೪-೭.

ಒಂದೇ ಒಂದಾಗಿ ಮಂಗಳಕರನಾಗಿ ಶಾಂತನಾಗಿರುವುದು ಎಂದು ಈ ಅವಸ್ಥೆಯನ್ನು ಅವಿದ್ಯೆಯಿಂದಾಗಿರುವ ಪೃಥವಿಯೇ ಮುಂತಾದವುಗಳ ಮಾತ್ರೆಗಳ ಪ್ರವೇಶದಿಂದ ತೋರಿಸಿಕೊಡುವದಕ್ಕಾಗಿ¹ (ಶ್ರುತಿಯು) ದೃಷ್ಟಾಂತವನ್ನು ಹೇಳುತ್ತದೆ:—

ಸ ಯಥಾ ಸೋಮ್ಯ ವಯಾಂಸಿ ವಾಸೋವೃಕ್ಷಂ ಸಂಪ್ರತಿಷ್ಠಂತೇ
ಏವಂ ಹ ವೈ ತತ್ ಸರ್ವಂ ಪರ ಆತ್ಮನಿ ಸಂಪ್ರತಿಷ್ಠತೇ || ೭ ||

೭. ಅದು ಹೇಗೆಂದರೆ: ಎಲೈ ಸೋಮ್ಯನೆ, ಹೇಗೆ ಪಕ್ಷಿಗಳು (ತಮ್ಮ) ವಾಸದ ವೃಕ್ಷವನ್ನು ಹೋಗಿ ಸೇರಿಕೊಳ್ಳುವವೋ, ಹೀಗೆಯೇ ಅದೆಲ್ಲವೂ ಪರಮಾತ್ಮನಲ್ಲಿ ಸೇರಿಕೊಳ್ಳುವದು.

(ಭಾಷ್ಯ)

೭೦. ಸ ದೃಷ್ಟಾಂತಃ ಯಥಾ ಯೇನ ಪ್ರಕಾರೇಣ ಸೋಮ್ಯ^೨ ಪ್ರಿಯದರ್ಶನ ವಯಾಂಸಿ ಪಕ್ಷಿಣಃ ವಾಸಾರ್ಥಂ ವೃಕ್ಷಂ ವಾಸೋವೃಕ್ಷಂ ಪ್ರತಿ ಸಂಪ್ರತಿಷ್ಠಂತೇ ಗಚ್ಛಂತಿ ಏವಂ ಯಥಾ^೩ ದೃಷ್ಟಾಂತಃ ಹ ವೈ ತತ್ ವಕ್ಷ್ಯಮಾಣಂ ಸರ್ವಂ ಪರೇ ಆತ್ಮನಿ ಆಕ್ಷರೇ ಸಂಪ್ರತಿಷ್ಠತೇ ||

(ಭಾಷ್ಯಾರ್ಥ)

ಆ ದೃಷ್ಟಾಂತವು ಹೇಗೆಂದರೆ: ಹೇಗೆ^೪ ಯಾವ ಪ್ರಕಾರದಿಂದ, ಎಲೈ ಸೋಮ್ಯನೆ, ಪ್ರಿಯದರ್ಶನನೆ, 'ವಯಾಂಸಿ' ಎಂದರೆ ಪಕ್ಷಿಗಳು ವಾಸದ ವೃಕ್ಷವನ್ನು (ತಾವು) ವಾಸಕ್ಕಾಗಿ ಮಾಡಿಕೊಂಡಿರುವ ಮರವನ್ನು ಕುರಿತು ಹೊರಡುತ್ತವೆಯೋ ಹೋಗಿ ಸೇರಿಕೊಳ್ಳುತ್ತವೆಯೋ, ಹೀಗೆಯೇ ಈ ದೃಷ್ಟಾಂತದಂತೆಯೇ ಅದೆಲ್ಲವೂ ಎಂದರೆ ಮುಂದೆ ಹೇಳುವದೆಲ್ಲವೂ ಪರಮಾತ್ಮನಲ್ಲಿ ಅಕ್ಷರ (ತತ್ತ್ವ)ದಲ್ಲಿ ಹೋಗಿ ಸೇರಿ ಕೊಳ್ಳುವದು.

1. ಉಪಾಧಿಗಳೆಲ್ಲವೂ ಆತ್ಮರೂಪದಲ್ಲಿ ಬೆರೆತುಕೊಂಡಿರುವವೆಂದು ತೋರಿಸುವದಕ್ಕೆ.

2. "ಹಿ ಸೋಮ್ಯ" ಎಂದು ವಾ|| ಪಾಠ. "ಹೇ ಸೋಮ್ಯ" ಎಂದಿದ್ದರೆ ಸರಿ ತೋರಿಸಿತು.

3. "ಯಥಾ" ಎಂಬ ಮಾತಿನ ಮುಂದೆ "ಆಯಂ" ಎಂದಿದ್ದರೆ ಅರ್ಥವು ಸ್ಪಷ್ಟವಾಗುತ್ತದೆ.

4. "ಸ ದೃಷ್ಟಾಂತಃ ಯಥಾ" ಎಂದಿರಬೇಕು. ಅಥವಾ ಯಥಾ ಎಂಬ ಮಾತು ಎರಡು ಕಡೆಗೂ ಅನ್ವಯಿಸುತ್ತದೆ ಎಂದಿಟ್ಟುಕೊಳ್ಳಬೇಕು. ಇಲ್ಲಿ ಕೊಟ್ಟಿರುವ ದೃಷ್ಟಾಂತದಲ್ಲಿ ಹಕ್ಕಿಗಳು ಗೂಡಿನಲ್ಲಿ ಮರೆಯಾಗಿರುತ್ತವೆಯೋ ಹೊರತು ಒಂದಾಗಿರುವದಿಲ್ಲ; ದಾಷ್ಟಾರ್ಥಿ ಕದಲ್ಲಿ ಎಲ್ಲವೂ ಅತ್ಮನಲ್ಲಿ ಒಂದಾಗಿರುತ್ತದೆ; ಅದ್ದರಿಂದ ತನ್ನ ಮೂಲವನ್ನು ಬಿಟ್ಟು ಬೇರೆ ಯಾಗಿರುವದಿಲ್ಲವೆಂಬುದಷ್ಟೇ ಇಲ್ಲಿ ಹೇಳಲಿಕೆ ಎಂದು ತಿಳಿಯಬೇಕು.

(ಭಾಷ್ಯ)

೭೧. ಕಿಂ ತತ್ ಸರ್ವಮ್ ?

(ಭಾಷ್ಯಾರ್ಥ)

ಅದೆಲ್ಲವೂ ಎಂದರೆ (ಯಾವ) ಯಾವದು?¹ (ಎಂದರೆ ಶ್ರುತಿ ಹೇಳುತ್ತದೆ):—

ಪೃಥಿವೀ ಚ ಪೃಥಿವೀಮಾತ್ರಾ ಚಾಸಶ್ಚಾಪೋಮಾತ್ರಾ ಚ
 ತೇಜಶ್ಚ ತೇಜೋಮಾತ್ರಾ ಚ ನಾಯುಶ್ಚ ನಾಯುಮಾತ್ರಾ
 ಚಾಕಾಶಶ್ಚಾಕಾಶಮಾತ್ರಾ ಚ ಚಕ್ಷುಶ್ಚ ದ್ರಷ್ಟವ್ಯಂ ಚ ಶ್ರೋತ್ರಂ
 ಚ ಶ್ರೋತವ್ಯಂ ಚ ಘ್ರಾಣಂ ಚ ಘ್ರಾತವ್ಯಂ ಚ ರಸಶ್ಚ
 ರಸಯಿತವ್ಯಂ ಚ ತ್ವಕ್ಶ್ಚ ಸ್ಪರ್ಶಯಿತವ್ಯಂ ಚ ನಾಕ್ಶ್ಚ ವಕ್ತವ್ಯಂ
 ಚ ಹಸ್ತೌ ಚಾದಾತವ್ಯಂ ಚೋಪಸ್ಥಶ್ಚಾನಂದಯಿತವ್ಯಂ ಚ
 ಸಾಯುಶ್ಚ ವಿಸರ್ಜಯಿತವ್ಯಂ ಚ ಸಾದೌ ಚ ಗಂತವ್ಯಂ ಚ
 ಮನಶ್ಚ ಮನವ್ಯಂ ಚ ಬುದ್ಧಿಶ್ಚ ಬೋಧವ್ಯಂ ಚಾಹಂಕಾರ
 ಶ್ಚಾಹಂಕರ್ತವ್ಯಂ ಚ ಚಿತ್ತಂ ಚ ಚೇತಯಿತವ್ಯಂ ಚ ತೇಜಶ್ಚ
 ವಿದ್ಯೋತಯಿತವ್ಯಂ ಚ ಪ್ರಾಣಶ್ಚ ವಿಧಾರಯಿತವ್ಯಂ ಚ || ೮ ||

೮. ಪೃಥ್ವಿಯೂ ಪೃಥ್ವೀಮಾತ್ರಿಯೂ, ಅಪ್ಸೂ ಆಪೋಮಾತ್ರಿಯೂ, ತೇಜಸ್ಸೂ ತೇಜೋಮಾತ್ರಿಯೂ, ನಾಯುವೂ ನಾಯುಮಾತ್ರಿಯೂ, ಆಕಾಶವೂ ಆಕಾಶಮಾತ್ರಿಯೂ, ಕಣ್ಣೂ ನೋಡತಕ್ಕದ್ದೂ, ಕಿವಿಯೂ ಕೇಳತಕ್ಕದ್ದೂ, ಮೂಗೂ ಮೂಸಲ್ಪಡತಕ್ಕದ್ದೂ, ನಾಲಗೆಯೂ ಸವಿ ನೋಡಲ್ಪಡತಕ್ಕದ್ದೂ, ತ್ವಕ್ಕೂ ಸೋಕಲ್ಪಡತಕ್ಕದ್ದೂ, ನಾಕ್ಕೂ ಮಾತಾಡ ತಕ್ಕದ್ದೂ, ಹಸ್ತಗಳೂ ತೆಗೆದುಕೊಳ್ಳಲ್ಪಡತಕ್ಕದ್ದೂ, ಉಪಸ್ಥವೂ ಆನಂದ ಪಡತಕ್ಕದ್ದೂ, ಸಾಯುವೂ ಬಿಡತಕ್ಕದ್ದೂ, ಸಾದಗಳೂ ನಡೆಯತಕ್ಕದ್ದೂ, ಮನಸ್ಸೂ ಮನನಮಾಡಲ್ಪಡತಕ್ಕದ್ದೂ, ಬುದ್ಧಿಯೂ ನಿಶ್ಚಯಿಸಲ್ಪಡ ತಕ್ಕದ್ದೂ, ಆಹಂಕಾರವೂ ಅಭಿಮಾನಿಸಲ್ಪಡತಕ್ಕದ್ದೂ, ಚಿತ್ತವೂ ಅರಿಯ ಲ್ಪಡತಕ್ಕದ್ದೂ, ತೇಜಸ್ಸೂ ಬೆಳಗಲ್ಪಡತಕ್ಕದ್ದೂ, ಪ್ರಾಣವೂ ತಡೆದುಕೊಂಡಿರ ಬೇಕಾದದ್ದೂ.

1. ಸುಷುಪ್ತಿಯಲ್ಲಿ ಆತ್ಮನಲ್ಲಿ ಒಂದಾಗುವದು ಯಾವಯಾವದು ?

(ಭಾಷ್ಯ)

೭೨. ಪೃಥಿವೀ ಚ ಸ್ಥೂಲಾ ಸಂಕ್ಷುಗುಣಾ ತತ್ಪಾರಣಂ¹ ಚ ಪೃಥಿವೀಮಾತ್ರಾ² ಚ ಗಂಧತನ್ಮಾತ್ರಾ | ತಥಾ ಆಸತ್ಯ ಆಪೋಮಾತ್ರಾ³ ಚ ತೇಜಶ್ಚ ತೇಜೋಮಾತ್ರಾ ಚ ವಾಯುಶ್ಚ ವಾಯುಮಾತ್ರಾ ಚ ಆಕಾಶಶ್ಚ ಆಕಾಶಮಾತ್ರಾ ಚ ಸ್ಥೂಲಾನಿ ಚ ಸೂಕ್ಷ್ಮಾಣಿ ಚ ಭೂತಾನಿ ಇತ್ಯರ್ಥಃ | ತಥಾ ಚಕ್ಷುಶ್ಚ ಇಂದ್ರಿಯಂ ರೂಪಂ ಚ ದ್ರಷ್ಟವ್ಯಂ ಚ, ಶ್ರೋತ್ರಂ ಚ ಶ್ರೋತವ್ಯಂ ಚ, ಘ್ರಾಣಂ ಚ ಘ್ರಾತವ್ಯಂ ಚ, ರಸಶ್ಚ ರಸಯಿತವ್ಯಂ ಚ, ತ್ವಕ್ಶ್ಚ ಸ್ಪರ್ಶಯಿತವ್ಯಂ ಚ, ವಾಕ್ಯ ವಕ್ತವ್ಯಂ ಚ, ಹಸ್ತೌ ಚ, ಆದಾತವ್ಯಂ ಚ, ಉಪಸ್ಥಶ್ಚ ಆನಂದಯಿತವ್ಯಂ ಚ, ಪಾಯುಶ್ಚ ವಿಸರ್ಜಯಿತವ್ಯಂ ಚ, ಪಾದೌ ಚ ಗಂತವ್ಯಂ ಚ | ಬುದ್ಧಿನ್ದ್ರಿಯಾಣಿ ಕರ್ಮೇನ್ದ್ರಿಯಾಣಿ ತದರ್ಥಾಶ್ಚ ಉಕ್ತಾಃ⁴ | ಮನಶ್ಚ ಪೂರ್ವೋಕ್ತಮ್ | ಮನಶ್ಚ ತದ್ವಿಷಯಃ | ಬುದ್ಧಿಶ್ಚ ನಿಶ್ಚಯಾತ್ಮಿಕಾ | ಬೋಧವ್ಯಂ ಚ ತದ್ವಿಷಯಃ | ಅಹಂಕಾರಶ್ಚ ಅಭಿಮಾನಲಕ್ಷಣಮ್ ಅಂತಃಕರಣಮ್ | ಅಹಂಕರವ್ಯಂ ಚ ತದ್ವಿಷಯಃ | ಚಿತ್ತಂ ಚ ಜೇತನಾವತ್ ಅಂತಃಕರಣಮ್ | ಜೇತಯಿತವ್ಯಂ ಚ ತದ್ವಿಷಯಃ | ತೇಜಶ್ಚ ತ್ವಗಿನ್ದ್ರಿಯವ್ಯತಿ ರೇಕೇಣ ಪ್ರಕಾಶವಿಶಿಷ್ಟಾ ಯಾ ತ್ವಕ್ | ತಯಾ ನಿರ್ಭಾಸ್ಯೋ ವಿಷಯಃ ವಿದ್ಯೋ ತಯಿತವ್ಯಮ್ | ಪ್ರಾಣಶ್ಚ ಸೂತ್ರಂ ಯದಾಚಕ್ಷತೇ | ತೇನ ವಿಧಾರಯಿತವ್ಯಂ ಸಂಗ್ರಹನೀಯಮ್ | ಸರ್ವಂ ಹಿ ಕಾರ್ಯಕರಣಜಾತಂ⁵ ಪಾರಾರ್ಥ್ಯೇನ ಸಂಹತಂ ನಾನುರೂಪಾತ್ಮಕಮ್ ಏತಾವದೇವ ||

(ಭಾಷ್ಯಾರ್ಥ)

ನದು ಗುಣಗಳಿಂದ ಕೂಡಿದ¹ ಪೃಥಿವಿಯು ಸ್ಥೂಲ (ಪೃಥಿವಿಯು); ಮತ್ತು ಪೃಥಿವೀಮಾತ್ರೈ ಎಂದರೆ ಈ (ಸ್ಥೂಲಪೃಥಿವಿ)ಗೆ ಕಾರಣವಾಗಿರುವ ಗಂಧತನ್ಮಾತ್ರೈ.⁷

1. " ತತ್ಪಾರಣಾ ಚ " ಎಂಬ ಅ|| ಪಾಠಕ್ಕಿಂತ ಈ ವಾ|| ಪಾಠವು ಮೇಲು.
2. " ಪೃಥಿವೀಮಾತ್ರಾ " ಎಂದು ಚಕಾರರಹಿತವಾಗಿ ವಾ|| ಪಾಠ.
3. " ಆಪೋಮಾತ್ರಾ " ಎಂಬಲ್ಲಿ ಸಮಾಸವಾಗಿದ್ದರೂ ವಿಭಕ್ತಿಪ್ರತ್ಯಯ ಲೋಪವಾಗದೆ ಇರುವುದು ವೈನಿಕಪ್ರಯೋಗವೆಂದು ವ್ಯಾಖ್ಯಾನದಲ್ಲಿದೆ; ಆಪಃ ಎಂಬುದು ಸಾಂತ್ಯವೆಂದು ಕೆಲವರ ಅಭಿಪ್ರಾಯ.
4. " ತಥಾ ಚೋಕ್ತಾನಿ " ಎಂಬ ಅ|| ಪಾಠಕ್ಕಿಂತ ಈ ವಾ|| ಪಾಠವು ಮೇಲು.
5. " ಕಾರ್ಯಕಾರಣಜಾತಮ್ " ಎಂಬ ಪಾಠಕ್ಕಿಂತ ಈ ವಾ|| ಪಾಠವೇ ಮೇಲು.
6. " ಸ್ಥೂಲಪೃಥಿವಿಯಲ್ಲಿ ಐದು ಗುಣಗಳಿರುವವೆಂದು ಹೇಳಿರುವುದರ ಅಭಿಪ್ರಾಯವೇನೆಂಬುದು ಸ್ಪಷ್ಟವಿಲ್ಲ; ಏಕೆಂದರೆ ಆಚಾರ್ಯರು ಛಾ. ಭಾ. ೬-೪-೪ ರಲ್ಲಿ ಪಂಚೀಕರಣವನ್ನು ಒಪ್ಪಿರುವುದರಿಂದ ಎಲ್ಲಾ ಗುಣಗಳೂ ಎಲ್ಲಾ ಭೂತಗಳಲ್ಲಿಯೂ ಇರುತ್ತವೆ ಎಂದು ಹೇಳಿದಂತೆ ಆಯಿತು.
7. ತನ್ಮಾತ್ರೈಗಳ ವಿಷಯದಲ್ಲಿಯೂ ಅವುಗಳಿಗೂ ಸ್ಥೂಲಭೂತಗಳಿಗೂ ಇರುವ ಸಂಬಂಧದ ವಿಷಯಕ್ಕೂ ಪೀಠಿಕೆಯನ್ನು ನೋಡಿ.

ಇದರಂತೆ ಅಪೂರ್ವ ಆಪೋನಾತ್ರಿಯೂ, ತೇಜಸ್ಸು ತೇಜೋನಾತ್ರಿಯೂ, ವಾಯುವೂ ವಾಯುನಾತ್ರಿಯೂ, ಆಕಾಶವೂ ಆಕಾಶನಾತ್ರಿಯೂ-ಎಂದರೆ ಸ್ಥೂಲವಾದ ಮತ್ತು ಸೂಕ್ಷ್ಮವಾದ ಭೂತಗಳು ಎಂದರ್ಥ. ಹಾಗೂ ಚಕ್ಷುಸ್ಸೆಂಬ ಇಂದ್ರಿಯವೂ ಅದರಿಂದ ನೋಡಲ್ಪಡತಕ್ಕ ರೂಪವೂ, ಶ್ರೋತ್ರವೂ ಕೇಳಲ್ಪಡತಕ್ಕದ್ದೂ, ಘ್ರಾಣವೂ ಮೂಸಲ್ಪಡತಕ್ಕದ್ದೂ ಜಿಹ್ವೇಂದ್ರಿಯವೂ ಸವಿನೋಡಲ್ಪಡತಕ್ಕದ್ದೂ, ತ್ವಗಿಂದ್ರಿಯವೂ, ಮುಟ್ಟಲ್ಪಡತಕ್ಕದ್ದೂ, ವಾಗಿಂದ್ರಿಯವೂ ಮಾತಾಡಲ್ಪಡತಕ್ಕದ್ದೂ, ಹಸ್ತಗಳೂ ತೆಗೆದುಕೊಳ್ಳಲ್ಪಡತಕ್ಕದ್ದೂ, ಉಪಸ್ಥವೂ (ಅನುಭವಿಸಿ) ಆನಂದಪಡತಕ್ಕದ್ದೂ, ಪಾಯುವೂ ಬಿಡತಕ್ಕದ್ದೂ, ಪಾದಗಳೂ ನಡೆಯತಕ್ಕದ್ದೂ; ಎಂದರೆ ಹಿಂದೆ ಹೇಳಿದ¹ ಬುದ್ಧೀಂದ್ರಿಯಗಳು, ಕರ್ಮೇಂದ್ರಿಯಗಳು, ಮತ್ತು ಅವುಗಳ ವಿಷಯಗಳು (ಎಂದರ್ಥ). ಹಿಂದೆ ಹೇಳಿದ ಮನಸ್ಸು² ಮತ್ತು ಮನನಮಾಡತಕ್ಕದ್ದು ಎಂಬ ಅದರ ವಿಷಯವು; ನಿಶ್ಚಯಮಾಡುವ ರೂಪದ ಬುದ್ಧಿಯು ಮತ್ತು ಅದರ ವಿಷಯವಾದ ಬೋಧವ್ಯವು; ಅಹಂಕಾರವು ಎಂದರೆ ಅಭಿಮಾನ (ಮಾಡುವ) ರೂಪದ ಅಂತಃಕರಣವು, ಮತ್ತು ಅಹಂಕಾರವ್ಯವು (ಅಭಿಮಾನಮಾಡಲ್ಪಡತಕ್ಕ) ಅದರ ವಿಷಯವು; ಚಿತ್ತವು ಎಂದರೆ ಚೇತನಾ (ವೃತ್ತಿಯುಳ್ಳ)³ ಅಂತಃಕರಣವು ಮತ್ತು ಚೇತಯಿತವ್ಯವಾದ ಅದರ ವಿಷಯವು; ತೇಜಸ್ಸು ಎಂದರೆ ತ್ವಗಿಂದ್ರಿಯವಲ್ಲದೆ (ವಿಷಯವನ್ನು) ತಿಳಿಸುವ (ಶಕ್ತಿಯಿಂದ) ಕೂಡಿರುವ⁴ ತ್ವಕ್ವೈದಿಯಲ್ಲ, ಅದು ಮತ್ತು ಅದರಿಂದ ತಿಳಿಸಲ್ಪಡತಕ್ಕ ವಿಷಯವು ನಿರ್ದೋಷತಯಿತವ್ಯವು; ಪ್ರಾಣವು ಎಂದರೆ ಸೂತ್ರನೆನ್ನುವರಲ್ಲ, ಅದು. (ಮತ್ತು) ಅದರಿಂದ ತಡೆದುಕೊಳ್ಳಲ್ಪಡತಕ್ಕದ್ದು ಎಂದರೆ ಗಂಟುಹಾಕಿ ನಿಲ್ಲಿಸಿಕೊಳ್ಳತಕ್ಕ (ವಿಷಯವು). ಮತ್ತೊಬ್ಬ (ಆತ್ಮನಿ)ಧಾಗಿ ಒಂದರೊಡನೆಂದು ಕೂಡಿಕೊಂಡು ಗುಂಪಾಗಿರುವ⁵ ನಾಮರೂಪಾತ್ಮಕವಾದ ಕಾರ್ಯಕರಣ ಸಮೂಹವೆಲ್ಲ ಇಷ್ಟೇ⁶.

1. ಪ್ರ. ಭಾ. ೨-೨ ರಲ್ಲಿ ಹೇಳಿರುವ.
2. ಪ್ರ. ಭಾ. ೨-೨ ರಲ್ಲಿ ಹೇಳಿರುವ ಅಂತಃಕರಣ; ಇದನ್ನು ಇಲ್ಲಿ ಮನಸ್ಸು, ಬುದ್ಧಿ, ಚಿತ್ತ, ಅಹಂಕಾರ-ಎಂದು ವೃತ್ತಿಭೇದದಿಂದ ವಿಂಗಡಿಸಿ ಹೇಳಿರುತ್ತದೆ. ಸಾಮಾನ್ಯದರಿವು ಚಿತ್ತವು; ಇಂಥದ್ದು, ಅಂಥದ್ದು-ಎಂದು ವಿಕಲ್ಪಿಸುವದು ಮನಸ್ಸು; ಇಂಥದ್ದೇ ಎಂದು ನಿಶ್ಚಯಿಸುವದು ಬುದ್ಧಿ; ಆನಾತ್ಮವಸ್ತುಗಳಲ್ಲಿ ನಾನು ಎಂದು ಭಾವಿಸುವದು ಅಹಂಕಾರವು.
3. ಸಾಮಾನ್ಯವಾಗಿ ಅರಿಯುವ.
4. ಉದಾಹರಣೆಗೆ ಚಿನ್ನಮೇಲೆ ಹಾಲಿನ ತ್ರನಿ ಎರಡೆರ ಅದರ ಚಲನೆಯನ್ನು ತಿಳಿಸುವ.
5. ಕಾರ್ಯಕರಣಗಳು ಒಟ್ಟಾಗಿ ಒಂದಕ್ಕೊಂದಕ್ಕೆ ಹೊಂದಿಕೊಂಡು ಕೆಲಸಮಾಡುತ್ತಿರುವವು ಭೋಕ್ತೃವಾದ ಆತ್ಮನಿಗಾಗಿ. ಕೇ. ಭಾ. ಭಾ. ೧೬, ಕ. ಭಾ. ಭಾ. ೧೩೧, ತೈ. ಭಾ. ಭಾ. ೧೮೬, ಐ. ಭಾ. ಭಾ. ೫೧, ೫೨-ಇವುಗಳಲ್ಲಿ "ಸಂಹತ" ವಿಚಾರವಿದೆ.
6. ಪ್ರಪಂಚವೆಲ್ಲಾ ಇಷ್ಟೇ. ಇದು ಅಸ್ವತಂತ್ರವು, ಸಂಹತವು, ಸುಷುಪ್ತಿಯಲ್ಲಿ ಒಂದಾಗಿ ಆಡುತ್ತದೆ.

(ಭಾಷ್ಯ)

೭೩. ಅತಃ ಪರಂ ಯತ್ ಆತ್ಮರೂಪಂ¹ ಜಲಸೂರ್ಯಕಾದಿವತ್ ಭೋಕ್ತೃತ್ವ ಕರ್ತೃತ್ವೇನ ಇಹ ಅನುಪ್ರವಿಷ್ಟಮ್—

(ಭಾಷ್ಯಾರ್ಥ)

ಇದಾದ ಬಳಿಕ² ನೀರಿನಲ್ಲಿ (ತೋರುವ) ಸೂರ್ಯಪ್ರತಿಬಿಂಬವೇ ಮುಂತಾದವು ಗಳಂತೆ³ ಕರ್ತೃಭೋಕ್ತೃರೂಪದಿಂದ ಇಲ್ಲಿ ಹೊಕ್ಕಿರುವ⁴ ಆತ್ಮರೂಪವಿದೆಯಷ್ಟೆ:—

ಏಷ ಹಿ ದ್ರಷ್ಟಾ ಸ್ಪೃಷ್ಠಾ ಶ್ರೋತಾ ಘ್ರಾತಾ ರಸಯಿತಾ ಮನ್ತಾ
ಬೋದ್ಧಾ ಕರ್ತಾ ವಿಜ್ಞಾನಾತ್ಮಾ ಪುರುಷಃ | ಸ ಪರೇಕ್ಷರ
ಆತ್ಮನಿ ಸಂಪ್ರತಿಷ್ಠತೇ || ೯ ||

೯. ಈ ನೋಡುವ, ಮುಟ್ಟುವ, ಕೇಳುವ, ಮೂಸುವ, ಸವಿಯುವ, ಯೋಚಿಸುವ, ಅರಿತುಕೊಳ್ಳುವ, ಕರ್ತೃವಾದ ವಿಜ್ಞಾನಾತ್ಮನಾದ ಪುರುಷ ನಿರುವನಲ್ಲ, ಇವನು ಅಕ್ಷರವೆಂಬ ಪರಮಾತ್ಮನಲ್ಲಿ ಸೇರಿಕೊಳ್ಳುತ್ತಾನೆ.

(ಭಾಷ್ಯ)

೭೪. ಏಷ ಹಿ ದ್ರಷ್ಟಾ ಸ್ಪೃಷ್ಠಾ ಶ್ರೋತಾ ಘ್ರಾತಾ ರಸಯಿತಾ ಮನ್ತಾ ಬೋದ್ಧಾ ಕರ್ತಾ ವಿಜ್ಞಾನಾತ್ಮಾ | ವಿಜ್ಞಾನಂ ವಿಜ್ಞಾಯತೇ ಅನೇನ ಇತಿ ಕರಣ ಭೂತಂ ಬುದ್ಧಾಢಿ | ಇದಂ ತು ವಿಜಾನಾತಿತಿ ವಿಜ್ಞಾನಂ ಕರ್ತೃಕಾರಕರೂಪಮ್ | ತದಾತ್ಮಾ ತತ್ಸ್ವಭಾವಃ | ವಿಜ್ಞಾತ್ವಸ್ವಭಾವಃ ಇತ್ಯರ್ಥಃ | ಪುರುಷಃ ಕಾರ್ಯಕರಣ ಸಜ್ಞಾತೋಕ್ತೋಪಾಧಿಪೂರಣಾತ್⁵ ಪುರುಷಃ | ಸ ಚ ಜಲಸೂರ್ಯಕಾದಿಪ್ರತಿ ಬಿವ್ಬುಸ್ಯ ಸೂರ್ಯಾದಿಪ್ರವೇಶವತ್ ಜಲಾದ್ಯಾಧಾರಶೋಷೇ⁶ ಪರೇ ಅಕ್ಷರೇ ಆತ್ಮನಿ ಸಂಪ್ರತಿಷ್ಠತೇ ||

1. “ಆತ್ಮಸ್ವರೂಪಂ” ಎಂದು ವಾ|| ಪಾಠ.
2. ಕಾರ್ಯಕರಣಗಳು ಆತ್ಮನಲ್ಲಿ ಅಡಗಿದ ಬಳಿಕ.
3. ಉಪಾಧಿನಿಮಿತ್ತವಾಗಿರುವ, ಪರಮಾರ್ಥವಲ್ಲದೆ ಇರುವ-ಎಂಬುದನ್ನು ತಿಳಿಸುವ ದೃಷ್ಟಾಂತವಿದು. ಸೂ. ಭಾ. ೩-೨-೧೮.
4. ಈ ಶರೀರದಲ್ಲಿ ಹೊಕ್ಕಿರುವ. ಪ್ರವೇಶಶ್ರುತಿಯ ಚರ್ಚೆಯನ್ನು ತ್ರೈ. ಭಾ. ಭಾ. ೧೬೮ ರಿಂದ ೧೭೭, ಬೃ. ಭಾ. ೧-೪-೭ ಇವುಗಳಲ್ಲಿ ಕಾಣಬಹುದು.
5. “ಪೂರ್ಣತ್ವಾತ್” ಎಂದು ಅ|| ಪಾಠ; ನಾವು ಕೊಟ್ಟಿರುವುದು ವಾ|| ಪಾಠ.
6. “ಜಗದಾಧಾರಶೋಷೇ” ಅ||, “ಜಗದಾಧಾರಶೋಷೇ” ಕಾ|| ಎಂಬ ಪಾಠ ಗಳಿಗಿಂತ ಈ|| ವಾ|| ಪಾಠವು ನೇಲೆಂದು ತೋರುವುದು.

(ಭಾಷ್ಯಾರ್ಥ)

ಈ ನೋಡುವ, ಮುಟ್ಟುವ, ಕೇಳುವ, ಮೂಸುವ, ಸನಿಯುವ, ಯೋಚಿಸುವ, ಅರಿತುಕೊಳ್ಳುವ, ಕರ್ತೃವಾದ ವಿಜ್ಞಾನಾತ್ಮನಾದ ಕರಣವಾಗಿರುವ ಬುದ್ಧಿಯೇ ಮುಂತಾದದ್ದು ತನ್ನಿಂದ ಅರಿಯುತ್ತಾರಾದ್ದರಿಂದ ವಿಜ್ಞಾನವೆನಿಸಿರುತ್ತದೆ; ಆದರೆ ಇದು ಅರಿಯುತ್ತದೆಯಾದ್ದರಿಂದ ವಿಜ್ಞಾನವು, ಕರ್ತೃಕಾರಕರೂಪವಾದದ್ದು.¹ ಆ (ವಿಜ್ಞಾನಾತ್ಮನು ಎಂದರೆ ಆ ಸ್ವಭಾವದವನು. ಅರಿಯುವ ಸ್ವಭಾವದವನಾದ ಎಂದರ್ಥ. (ಅಂಥ) ಪುರುಷನು; ಹಿಂದೆ ಹೇಳಿರುವ ಕಾರ್ಯಕರಣಗಳ ಗುಂಪೆಂಬ ಉಪಾಧಿಯನ್ನು ತುಂಬಿಕೊಂಡಿರುವದರಿಂದ² ಪುರುಷ(ನೆನಿಸಿರುತ್ತಾನೆ). ಇವನು ನೀರಿನ ಸೂರ್ಯಬಿಂಬವೇ ಮುಂತಾದ ಪ್ರತಿಬಿಂಬವು ನೀರೇ ಮುಂತಾದ (ತನ್ನ) ಆಧಾರವು ಬತ್ತಿಹೋಗಲು ಸೂರ್ಯನೇ ಮುಂತಾದ (ಬಿಂಬ)ವನ್ನು ಹೊಗುವಂತೆ³ ಅಕ್ಷರವೆಂಬ ಪರಮಾತ್ಮನಲ್ಲಿ ಹೋಗಿ ಸೇರಿಕೊಳ್ಳುತ್ತಾನೆ.

ಉಪಸಂಹಾರ

(ಭಾಷ್ಯ)

೭೫. ತದೇಕತ್ವವಿದಃ ಫಲಮ್ ಆಹ--

(ಭಾಷ್ಯಾರ್ಥ)

ಆ ಏಕೈವನ್ನು ತಿಳಿದುಕೊಂಡವನಿಗೆ(ಆಗುವ) ಫಲವನ್ನು(ಶ್ರುತಿ) ಹೇಳುತ್ತದೆ:-

**ಪರಮೇವಾಕ್ಷರಂ ಪ್ರತಿಪದ್ಯತೇ ಸ ಯೋ ಹ ವೈ ತದಚ್ಛಾಯಮು
ಶರೀರನುಲೋಹಿತಂ ಶುಭ್ರಮುಕ್ಷರಂ ನೇದಯತೇ ಯಸ್ಮು
ಸೋಮ್ಯ | ಸ ಸರ್ವಜ್ಞಃ ಸರ್ವೋ ಭವತಿ ತದೇಷ ಶ್ಲೋಕಃ ||೧೦||**

೧೦. ಎಲೈ ಸೋಮ್ಯನೆ, ಯಾವನು ಎಂದರೆ ಆ ನೆರಳಿಲ್ಲದ ಶರೀರವಿಲ್ಲದ, ಕೆಂಪಲ್ಲದ, ಶುಭ್ರವಾದ, ಅಕ್ಷರವನ್ನು ಅರಿತುಕೊಳ್ಳುತ್ತಾನೋ ಆತನು ಅಕ್ಷರವೆಂಬ ಪರ(ವಸ್ತು)ವನ್ನೇ ಪಡೆದುಕೊಳ್ಳುತ್ತಾನೆ. ಯಾವನು ಹೀಗೆ ಅರಿತುಕೊಳ್ಳುತ್ತಾನೋ ಅವನು ಸರ್ವಜ್ಞನೂ ಸರ್ವವೂ ಆಗುತ್ತಾನೆ. ಅಲ್ಲಿ ಈ ಶ್ಲೋಕವಿದೆ:

1. ವಿಜ್ಞಾನಶಬ್ದವು ಕರಣಾರ್ಥದಲ್ಲಿ ಬುದ್ಧಿವಾಚಕ, ಕರ್ತೃಾರ್ಥದಲ್ಲಿ ಆತ್ಮವಾಚಕ.

2. ಕರಣಗಳಲ್ಲಿ ತೋರುವ ಅರಿವುಗಳೆಲ್ಲ ಈ ಆತ್ಮನ ಅರಿವಿನ ಅಧೀನ.

3. ನೀರು ಬತ್ತಿಹೋದರೆ ಪ್ರತಿಬಿಂಬವು ಸೂರ್ಯನಲ್ಲಿ ಬೆರೆತಂತೆ ಆಗುವ ಹಾಗೆ ಸುಷುಪ್ತಿಯಲ್ಲಿ ಉಪಾಧಿಯಿಂದ ಜೀವರೂಪವೂ ಪರಮಾತ್ಮನಲ್ಲಿ ಬೆರೆತುಕೊಂಡಂತಾಗುತ್ತದೆ. ಸೂ. ಭಾ. ೧-೧-೯, ೨-೨-೨೪, ೨೫.

(ಭಾಷ್ಯ)

೭೬. ಪರಮೇವ ಅಕ್ಷರಂ ವಕ್ಷ್ಯಮಾಣವಿಶೇಷಣಂ ಪ್ರತಿವದ್ಯತೇ ಇತ್ಯೇತ ದುಚ್ಯತೇ¹ | ಸ ಯೋ ಹ ವೈ ತತ್ ಸರ್ವೈಷಣಾವಿನಿರ್ಮುಕ್ತಃ ಅಚ್ಛಾಯಂ ತಮೋವರ್ಜಿತಮ್, ಅಶರೀರಂ ನಾಮರೂಪಸರ್ವೋಪಾಧಿಶರೀರವರ್ಜಿತಮ್² ಅಲೋಹಿತಂ ಲೋಹಿತಾದಿಸರ್ವಗುಣವರ್ಜಿತಮ್ | ಯತ ಏವಮ್ ಅತಃ ಶುಭ್ರಂ ಶುದ್ಧಮ್ | ಸರ್ವವಿಶೇಷಣರಹಿತತ್ವಾತ್ | ಅಕ್ಷರಂ ಸತ್ಯಂ ಪುರುಷಾಖ್ಯಮ್ ಅಪ್ರಾಣಮ್ ಅಮನಃ ಅಗೋಚರಮ್, ತಿವಂ ಶಾನ್ತಂ ಸಬಾಹ್ಯಾಭ್ಯಂತರಮ್ ಅಜಂ ವೇದಯತೇ ವಿಜಾನಾತಿ ಯಸ್ತು ಸರ್ವತ್ಯಾಗೀ ಹೇ³ ಸೋಮ್ಯ, ಸಃ ಸರ್ವಜ್ಞಃ ನ ತೇನ ಅವಿದಿತಂ ಕಿಂಚಿತ್ ಸಂಭವತಿ | ಪೂರ್ವಮ್ ಅವಿದ್ಯಯಾ ಅಸರ್ವ ಆಸೀತ್, ಪುನರ್ವಿದ್ಯಯಾ ಅವಿದ್ಯಾಸನಯೇ ಸರ್ವೋ ಭವತಿ | ತತ್ ಅಸ್ಮಿನ್ನರ್ಥೇ⁴ ಏಷಃ ಶ್ಲೋಕಃ ಮನ್ತ್ರಃ ಭವತಿ ಉಕ್ತಾರ್ಥಸಬ್ಧಾ ರ್ಥಕಃ ||

(ಭಾಷ್ಯಾರ್ಥ)

(ಅವನು) ಅಕ್ಷರವೆಂಬ ಪರ (ತತ್ತ್ವ)ವನ್ನೇ ಎಂದರೆ ಮುಂದೆ ಹೇಳುವ (ಪರತತ್ತ್ವವನ್ನೇ) ಪಡೆಯುತ್ತಾನೆ ಎಂಬೀ ಅಭಿಪ್ರಾಯವನ್ನು ತಿಳಿಸಿರುತ್ತದೆ. ಯಾವನಾದರೆ ಹಾಗೆ ಎಂದರೆ ಎಲ್ಲಾ ಏಷಣಿಗಳನ್ನೂ ಬಿಟ್ಟು⁵ ನೆರಳಿಲ್ಲದ ಎಂದರೆ (ಅಜ್ಞಾನದ) ತಮಸ್ಸಿಲ್ಲದ ಶರೀರಿಲ್ಲದ ನಾಮರೂಪಗಳ ಯಾವ ಉಪಾಧಿಶರೀರವೂ ಇಲ್ಲದ,⁶ ಕೆಂಪಿಲ್ಲದ ಎಂದರೆ ಕೆಂಪೇ ಮುಂತಾದ ಯಾವ ಗುಣವೂ ಇಲ್ಲದ.⁷ ಹೀಗಿರುವುದರಿಂದ ಶುಭ್ರವಾದ ಎಂದರೆ ಶುದ್ಧವಾದ (ಎಂದರ್ಥ); ಏಕೆಂದರೆ (ಅದರಲ್ಲಿ) ಯಾವ ವಿಶೇಷಣವೂ ಇರುವುದಿಲ್ಲ.⁸ ಅಕ್ಷರವನ್ನು ಎಂದರೆ ಪುರುಷನೆಂಬ ಹೆಸರಿನ

1. “ ಏತದುಚ್ಯತೇ ” ಎಂಬ ಮಾತುಗಳು ಇಲ್ಲದಿದ್ದರೂ ಸಾಗುತ್ತದೆ. ಭಾಷ್ಯದಲ್ಲಿ ಅವು ನೊದಲು ಇಲ್ಲದೆಯೂ ಇರಬಹುದೆಂದು ತೋರುತ್ತದೆ.

2. “ ನಾಮರೂಪಕೃತ ” ಎಂದಿದ್ದರೆ ಸ್ಪಷ್ಟತರವಾಗುತ್ತಿತ್ತು.

3. ಈ ಮಾತು ವಾ|| ಪಾಠದಲ್ಲಿ ಮಾತ್ರ ಇದೆ.

4. “ ತದಾ ತ ಸ್ಮಿನ್ನರ್ಥೇ ” ಎಂಬ ಆ|| ಪಾಠವು ಸರಿಯಾಗಿಲ್ಲ; “ ತತ್ ಏತಸ್ಮಿನ್ನರ್ಥೇ ” ಎಂಬ ಮೈ|| ಪಾಠಕ್ಕೆ ಬದಲು ಅದು ತಪ್ಪಾಗಿ ಬಿದ್ದಿರಬಹುದೆಂತ ಕಾಣುತ್ತದೆ. ನಾವು ಕೊಟ್ಟಿರುವುದು ವಾ|| ಪಾಠ.

5. ತತ್ ಎಂದರೆ ಆತ್ಮಾಶ್ಚರ್ಚರ್ಯಕರವಾಗಿ; ಏಷಣಾತ್ರಯತ್ಯಾಗವೆಂಬುದು ಸಾಮಾನ್ಯರಿಗೆ ಆತ್ಮಾಶ್ಚರ್ಚರ್ಯಕರವಾಗಿರುವುದರಿಂದ ತತ್ ಎಂಬ ವಿಶೇಷಣಕ್ಕೆ ಈ ಅರ್ಥವನ್ನು ಮಾಡಿದೆ.

6. ಸ್ಥೂಲಸೂಕ್ಷ್ಮಶರೀರಗಳಿಲ್ಲದ

7. ದ್ರವ್ಯಗುಣಕರ್ಮಗಳಲ್ಲಿ ಒಂದೂ ಅಲ್ಲದ.

8. ಇಂಥದ್ದೆಂದು ನೇರಾಗಿ ಹೇಳದೆ ಮತ್ತೊಂದು ಧರ್ಮದ ನಿಷೇಧದಿಂದಲೇ ತಿಳಿಸಬೇಕಾಗಿರುವ, ತನಗೆರಡನೆಯದಿಲ್ಲದ ಒಂದೇ ಆಗಿರುವ ನಿರ್ವಿಶೇಷವಾದ. ಬೃ. ಭಾ.೩-೮-೪ ನೋಡಿ.

ಸತ್ಯವನ್ನು¹ ಪ್ರಾಣವಿಲ್ಲದ, ಮನಸ್ಸಿಲ್ಲದ,² ಅವಿಷಯವಾಗಿರುವ,³ ಶಿವವೂ ಶಾಂತವೂ ಹೊರಗುಟುಗಳಿಂದ ಕೂಡಿ ಜನ್ಮರಹಿತವಾಗಿರುವ⁴ (ತತ್ತ್ವವನ್ನು) ಅರಿತುಕೊಳ್ಳುತ್ತಾನೋ ಅನುಭವಕ್ಕೆ ತಂದುಕೊಳ್ಳುತ್ತಾನೋ (ಅವನು ಅಕ್ಷರವೆಂಬ ಪರವಸ್ತುವನ್ನೇ ಪಡೆದುಕೊಳ್ಳುತ್ತಾನೆ). ಯಾವ ಸರ್ವತ್ಯಾಗಿಯಾದರೆ (ಹೀಗೆ ಅರಿತುಕೊಳ್ಳುವನೋ) ಅವನು ಸರ್ವಜ್ಞನು, ಎಂದರೆ ಅವನು ಅರಿತುಕೊಳ್ಳದೆ ಇರುವದೆಂಬುದು ಯಾವದೊಂದೂ (ಇರು)ವಂತಿಲ್ಲ.⁵ (ಅವನು) ಮೊದಲು ಅವಿದ್ಯೆಯಿಂದ ಅಸರ್ವನಾಗಿರುತ್ತಿದ್ದನು, ಮತ್ತೆ (ಈಗ) ವಿದ್ಯೆಯಿಂದ ಅವಿದ್ಯೆಯು ತೊಲಗಲಾಗಿ ಸರ್ವವೂ ಆಗುವನು.⁶

ಅಲ್ಲಿ ಎಂದರೆ ಈ ವಿಷಯದಲ್ಲಿ (ಈ ವರೆಗೆ) ಹೇಳಿದ ವಿಷಯಗಳನ್ನು ಸಂಗ್ರಹವಾಗಿ ತಿಳಿಸುವ ಈ ಶ್ಲೋಕವು ಎಂದರೆ ಮಂತ್ರವು ಇರುತ್ತದೆ:—

ವಿಜ್ಞಾನಾತ್ಮಾ ಸಹ ದೇವೈಶ್ಚ ಸರ್ವೈಃ

ಪ್ರಾಣಾ ಭೂತಾನಿ ಸಂಪ್ರತಿಷ್ಠಂತಿ ಯತ್ರ |

ತದಕ್ಷರಂ ವೇದಯತೇ ಯಸ್ತು ಸೋಮ್ಯು

ಸ ಸರ್ವಜ್ಞಃ ಸರ್ವಮೇವಾವಿವೇಶೇತಿ

|| ೧೧ ||

೧೧. ಎಲೈ ಸೋಮ್ಯನೆ, ಎಲ್ಲಾ ದೇವತೆಗಳೊಡನೆ ವಿಜ್ಞಾನಾತ್ಮನೂ ಪ್ರಾಣಗಳೂ ಭೂತಗಳೂ ಎಲ್ಲಿ ಸೇರಿಕೊಳ್ಳುವವೋ, ಆ ಅಕ್ಷರವನ್ನು ಯಾವನಾದರೆ ಅರಿತುಕೊಳ್ಳುವನೋ ಆ ಸರ್ವಜ್ಞನು ಎಲ್ಲವನ್ನೂ ಪ್ರವೇಶಿಸುವನು.

(ಭಾಷ್ಯ)

೨೨. ವಿಜ್ಞಾನಾತ್ಮಾ ಸಹ ದೇವೈಶ್ಚ ಅಗ್ನ್ಯಾದಿಭಿಃ ಪ್ರಾಣಾಃ ಚಕ್ಷುರಾದಯಃ ಭೂತಾನಿ ಪೃಥಿವ್ಯಾದೀನಿ ಸಂಪ್ರತಿಷ್ಠಂತಿ ಪ್ರವಿಶಂತಿ ಯತ್ರ ಯಸ್ಮಿನ್ ಅಕ್ಷರೇ ತತ್ ಅಕ್ಷರಂ ವೇದಯತೇ ಯಸ್ತು ಹೇ? ಸೋಮ್ಯು ಪ್ರಿಯದರ್ಶನ, ಸ ಸರ್ವಜ್ಞಃ ಸರ್ವಮೇವ ಅವಿಶೇಷ ಅವಿಶತಿ ಇತ್ಯರ್ಥಃ ||

1. ಮುಂ. ೧-೨-೧೩

2. ಮುಂ. ೨-೧-೨

3. ಮುಂ. ೧-೧-೬

4. ಮುಂ. ೨-೧-೨

5. ಯಾವದನ್ನು ಅರಿತರೆ ಸರ್ವವನ್ನೂ ಅರಿತಂತಾಗುವದು ? ಎಂಬ ಮುಂ. ೧-೧-೩ರ ಪ್ರಶ್ನೆಗೆ ಉತ್ತರವಿದು.

6. ಬ್ರಹ್ಮಜ್ಞಾನದಿಂದ ನಿತ್ಯಸಿದ್ಧವಾದ ಸರ್ವಾತ್ಮಭಾವವನ್ನು ಜ್ಞಾನಿಯು ಪಡೆದುಕೊಳ್ಳುವನು. ಬೃ. ಭಾ. ೧-೪-೧೦.

7. ಈ ಮಾತು ಅ|| ಪಾಠದಲ್ಲಿಲ್ಲ.

(ಭಾಷ್ಯಾರ್ಥ)

ಎಲೈ ಸೋಮ್ಯನ, ಪ್ರಿಯದರ್ಶನನೇ, ಅಗ್ನಿಯೇ ಮುಂತಾದ ದೇವತೆಗಳೊಡನೆ¹ ವಿಜ್ಞಾನಾತ್ಮನೂ ಚಕ್ಷುಸ್ಸು ಮುಂತಾದ ಪ್ರಾಣಗಳೂ ವೃಥಾವಿಯೇ ಮುಂತಾದ ಭೂತಗಳೂ ಎಲ್ಲಿ ಎಂದರೆ ಯಾವ ಅಕ್ಷರದಲ್ಲಿ ಹೋಗಿ ಸೇರಿಕೊಳ್ಳುವವೋ ಆ ಅಕ್ಷರವನ್ನು ಯಾವನಾದರೆ ಅರಿತುಕೊಳ್ಳುವನೋ ಆ ಸರ್ವಜ್ಞನು, ಎಲ್ಲವನ್ನೂ (ಆವಿವೇಶ=ಆವಿಶತಿ) ಪ್ರವೇಶಿಸುವನು ಎಂದರ್ಥ.²



1. ಹಿಂದೆ ಬರಿಯ ಇಂದ್ರಿಯಗಳ ಮತ್ತು ವಿಷಯಗಳ ಲಯವನ್ನು ಹೇಳಿರುವದರಿಂದ ಅಧಿದೈವನಾದ ದೇವತೆಗಳನ್ನು ಬಿಟ್ಟಿದೆ ಎಂದು ತಿಳಿಯಬಾರದು ಕ್ಯಾಬ್ರಾ. ಉಪನಿಷತ್ತಿನಲ್ಲಿ (೩-೩) ದೇವತೆಗಳ ಲಯವನ್ನೂ ಸ್ಪಷ್ಟವಾಗಿ ಹೇಳಿರುತ್ತದೆ.
2. ಸರ್ವಾತ್ಮನಾಗುವನು, ತಾನು ಎಲ್ಲಕ್ಕೂ ಆತ್ಮನೆಂಬುದನ್ನು ಕಂಡುಕೊಳ್ಳುವನು.

ಐದನೆಯ ಪ್ರಶ್ನೆ

ಈ ಪ್ರಶ್ನೆಯ ಸಂಬಂಧ

(ಭಾಷ್ಯ)

೭೮. “ಅಥ ಹೈನಂ ಶೈಬ್ಯಃ ಸತ್ಯಕಾಮಃ ಪ್ರಪಚ್ಛ” | ಅಥೇದಾನೀಂ ಪರಾಪರಬ್ರಹ್ಮಪ್ರಾಪ್ತಿಸಾಧನಶ್ವೇನ ಓಂಕಾರಸ್ಯ ಉಪಾಸನವಿಧಿತ್ವಯಾ ಪ್ರಶ್ನ ಆರಭ್ಯತೇ—

(ಭಾಷ್ಯಾರ್ಥ)

“ಅಥ ಹೈನಂ ಶೈಬ್ಯಃ ಸತ್ಯಕಾಮಃ ಪ್ರಪಚ್ಛ” ಬಳಿಕ ಈತನನ್ನು ಶೈಬ್ಯಸತ್ಯ ಕಾಮನು ಕೇಳಿದನೇನೆಂದರೆ (ಎಂದು ಮೊದಲಾಗಿರುವ ಗ್ರಂಥದ ಸಂಬಂಧವಿದು): ಇನ್ನು¹ ಈಗ ಪರಾಪರಬ್ರಹ್ಮಗಳನ್ನು ಪಡೆಯುವದಕ್ಕೆ ಸಾಧನವಾಗಿ ಓಂಕಾರದ ಉಪಾಸನೆಯನ್ನು ವಿಧಾನಮಾಡಬೇಕೆಂದು (ಈ) ಪ್ರಶ್ನೆಯನ್ನು ಆರಂಭಿಸಿರುತ್ತದೆ:—

ಸತ್ಯಕಾಮನ ಪ್ರಶ್ನೆ: ಓಂಕಾರಧ್ಯಾನದ ಫಲವೇನು?

ಅಥ ಹೈನಂ ಶೈಬ್ಯಃ ಸತ್ಯಕಾಮಃ ಪ್ರಪಚ್ಛ | ಸ ಯೋ ಹ ನೈ ತದ್ಭಗವನ್ ಮನುಷ್ಯೇಷು ಪ್ರಾಯಣಾಂತನೋಂಕಾರಮಭಿ ಧ್ಯಾಯಿತಿ ಕತಮಂ ನಾವ ಸ ತೇನ ಲೋಕಂ ಜಯತೀತಿ || ೧ ||

೧. ಆಮೇಲೆ ಈತನನ್ನು ಶೈಬ್ಯಸತ್ಯಕಾಮನು ಕೇಳಿದನೇನೆಂದರೆ : ಭಗವಂತನೇ, ಮನುಷ್ಯರಲ್ಲಿ ಪ್ರಾಯಣವಹಿಸಿಕೊಂಡು ಓಂಕಾರವನ್ನು ಯಾವ ನಾದರೇ ಹಾಗೆ ಅಭಿಧ್ಯಾನಮಾಡುತ್ತಿರುವನೋ ಅವನು ಅದರಿಂದ ಯಾವ ಲೋಕವನ್ನು ಗೆದ್ದುಕೊಳ್ಳುತ್ತಾನೆ ?

(ಭಾಷ್ಯ)

೭೯. ಸ ಯಃ ಕಶ್ಚಿದ್ ಹ ನೈ ಭಗವನ್ ಮನುಷ್ಯೇಷು ಮನುಷ್ಯಾಣಾಂ ಮಧ್ಯೇ ತತ್ ಅದ್ಭುತಮಿವ ಪ್ರಾಯಣಾಂತಂ ಮರಣಾಂತಮ್ | ಯಾವಜ್ಜೀವಮ್ ಇತ್ಯೇತತ್ | ಓಂಕಾರಮ್ ಅಭಿಧ್ಯಾಯಿತಿ ಅಭಿಮುಖ್ಯೇನ ಚಿಂತಯೇತ್ | ಬಾಹ್ಯ ವಿಷಯೇಭ್ಯಃ ಉಪಸಂಹೃತಕರಣಃ, ಸಮಾಹಿತಚಿತ್ತಃ, ಭಕ್ತ್ಯಾವೇಶಿತಬ್ರಹ್ಮಭಾವ ಓಂಕಾರೇ | ಆತ್ಮಪ್ರತ್ಯಯಸನ್ನಾನಾವಿಚ್ಛೇದೋ ಭಿನ್ನಜಾತೀಯಪ್ರತ್ಯಯಾನ್ತರಾಖಿಲೀ

1. ಅಕ್ಷರದಲ್ಲಿ ಸರ್ವವೂ ಲಯವಾಗುತ್ತದೆಯಾದ್ದರಿಂದ ಅದು ಅದ್ವಿತೀಯಾತ್ಮನು ಎಂಬ ಜ್ಞಾನದಿಂದ ಅಗುವ ಸದ್ಯೋಮುಕ್ತಿಯನ್ನು ತಿಳಿಸಿದ ಬಳಿಕ.

ಕೃತೋ ನಿವಾತಸ್ಥ ದೀಪಶಿಖಾಸಮೋಽಭಿಧ್ಯಾನಶಬ್ದಾರ್ಥಃ ಸತ್ಯಬ್ರಹ್ಮಚರ್ಯಾಹಿಂಸಾ ಪರಿಗ್ರಹತ್ಯಾಗಸಂನ್ಯಾಸಶೌಚಸಂಸ್ತೋಷಾಮಾಯಾವಿತ್ಪಾದ್ಯನೇಕಯಮನಿಯಮಾನು ಗೃಹೀತಃ | ಸಃ ಏವಂ ಯಾವಜ್ಜೀವನ್ವತಧಾರಣಃ ಕತಮಂ ವಾವ | ಅನೇಕೇ ಹಿ ಜ್ಞಾನಕರ್ಮಭಿರ್ಜೇತವ್ಯಾ ಲೋಕಾಸ್ತಿಷ್ಯಂತಿ | ತೇಷು ತೇನ ಓಂಕಾರಾಭಿಧ್ಯಾನೇನ ಕತಮಂ ಸಃ ಲೋಕಂ ಜಯತಿ? ಇತಿ ||

(ಭಾಷ್ಯಾರ್ಥ)

ಎಲೈ ಪೂಜ್ಯರೆ, ಮನುಷ್ಯರಲ್ಲಿ ಮನುಷ್ಯರೊಳಗೆ ಯಾವನಾದರೆ ಹಾಗೆ ಆಶ್ಚರ್ಯಕರವಾಗಿ¹ ಪ್ರಾಯಣದವರೆಗೂ ಎಂದರೆ ಸಾಯುವ ತನಕ (ಘನು) ಬದುಕಿರುವವರೆಗೂ² ಎಂದರ್ಥ. ಓಂಕಾರವನ್ನು ಅಭಿಧ್ಯಾನಮಾಡುತ್ತಿರುವನೋ ಎಂದರೆ ಅಭಿಮುಖನಾಗಿ ಚಿಂತಿಸುತ್ತಿರುವನೋ (ಎಂದರ್ಥ). ಹೊರಗಿನ ವಿಷಯಗಳಿಂದ ಕರಣಗಳನ್ನು ಹಿಂದಕ್ಕೆಕೆಡುಕೊಂಡು, ಚಿತ್ತವನ್ನು ಸಮಾಧಾನಗೊಳಿಸಿಕೊಂಡು, ಭಕ್ತಿಯಿಂದ ಓಂಕಾರದಲ್ಲಿ ಬ್ರಹ್ಮಭಾವವನ್ನು ಇಟ್ಟುಕೊಂಡು³ (ಚಿಂತಿಸುತ್ತಾನೋ ಎಂದರ್ಥ). “ಅಭಿಧ್ಯಾನ”ವೆಂಬ ಮಾತಿಗೆ ಮತ್ತೊಂದು ಜಾತಿಯ ಪ್ರತ್ಯಯಗಳು ಅಡ್ಡಬರದಂತೆ ಸತ್ಯ, ಬ್ರಹ್ಮಚರ್ಯ, ಅಹಿಂಸೆ, ಅಪರಿಗ್ರಹ,⁴ ತ್ಯಾಗ, ಸಂನ್ಯಾಸ, ಶೌಚ, ಸಂಪೋಷ, ಅನಾಯಾವಿತ್ಪ-ಮುಂತಾದ ಅನೇಕ ಯಮನಿಯಮಗಳಿಂದ ಅನುಗ್ರಹವನ್ನು ಪಡೆದು,⁵ ಗಾಳಿಯಿಲ್ಲದೆಡೆಯಲ್ಲಿರುವ ದೀಪದ ಕುಡಿಯಂತೆ ಆತ್ಮಪ್ರತ್ಯಯಗಳೆ ಪ್ರವಾಹವನ್ನು ಕಡಿದಡೆಯದಂತೆ (ಇಟ್ಟುಕೊಳ್ಳುವದೆಂದು) ಅರ್ಥ.⁷ (ಯಾವನು ಹೀಗೆ

1. ಇಂಥ ಧ್ಯಾನವನ್ನು ಮಾಡುವುದು ಅದ್ಭುತವಾದದ್ದು ಎಂಬುದನ್ನು ತತ್(ಹಾಗೆ) ಎಂಬ ಮಾತು ಸೂಚಿಸುತ್ತದೆ ಎಂದು ಭಾವ.

2. ಪಡೆಯಬೇಕಾದ ಫಲವನ್ನು ಭಾವಿಸುವ ಉಪಾಸನೆಯನ್ನು ಸಾಯುವವರೆಗೂ ಮಾಡುತ್ತಿರಬೇಕೆಂಬುದನ್ನು ಸೂ. ಭಾ. ೪-೧-೧೨ ರಲ್ಲಿ ನಿರ್ಣಯಿಸಿದೆ.

3. ಅದೇ ಬ್ರಹ್ಮವೆಂಬ ಭಾವನೆಯನ್ನಿಟ್ಟುಕೊಂಡು.

4. ತನ್ನದೆಂಬ ಸ್ವತ್ತಿಲ್ಲದೆ ಇರುವುದು.

5. ಯೋ. ಸೂ. ೨-೨೦, ೨೧ ರಲ್ಲಿ ಹೇಳಿರುವ ಯಮನಿಯಮಗಳನ್ನು ಉಪಲಕ್ಷಣವಾಗಿ ಹೇಳಿದೆ; ಆಷ್ಟೇ ಎಂದು ಲೆಕ್ಕನಾಡಿ ಅಲ್ಲಿ ಹೇಳಿಲ್ಲ-ಎಂದು ಭಾವ.

6. “ಸತ್ಯ.....ಯಮನಿಯಮಾನುಗೃಹೀತಃ” ಎಂಬುದನ್ನು “ಆತ್ಮಪ್ರತ್ಯಯಸನ್ನಾನಾಪಿಚ್ಛೇದಃ” ಎಂಬುದಕ್ಕೆ ವಿಶೇಷಣವೆಂದು ಎಣಿಸುವದರಲ್ಲಿ ಸ್ವಾರಸ್ಯವು ಹೆಚ್ಚು. “ಅಭಿಧ್ಯಾನ” ಎಂಬ ಮಾತಿನ ಅಭಿ ಎಂಬ ಉಪಸರ್ಗಕ್ಕೆ ಇದೆಲ್ಲ ಅರ್ಥವೆಂದು ವಿಸರಿಸಿದಂತೆ ಆಗುತ್ತದೆ.

7. ತೈ. ಭಾ. ೧-೨ (ಭಾ. ಭಾ. ೨೦), ಬೃ. ಭಾ. ೧-೫-೨, ಗೀ. ಭಾ. ೧೨-೨, ಸೂ. ಭಾ. ೪-೧೧-ಇವುಗಳಲ್ಲಿ ಉಪಾಸನಶಬ್ದಾರ್ಥವಿವರಣೆಯನ್ನು ನೋಡಿ.

ಅಭಿಧ್ಯಾನಮಾಡುತ್ತಾನೋ) ಬದುಕಿರುವವರೆಗೂ (ಈ) ವ್ರತವನ್ನಿಟ್ಟುಕೊಂಡಿರುವ ಆತನು ಯಾವ ಲೋಕವನ್ನು-ಜ್ಞಾನಕರ್ಮಗಳಿಂದ ಪಡೆದುಕೊಳ್ಳಬಹುದಾದ ಲೋಕಗಳು ಅನೇಕವಾಗಿರುವವಷ್ಟೆ¹; ಅವುಗಳಲ್ಲಿ ಯಾವ ಲೋಕವನ್ನು-ಅದರಿಂದ ಆ ಓಂಕಾರದ ಅಭಿಧ್ಯಾನದಿಂದ ಗೆದ್ದುಕೊಳ್ಳುತ್ತಾನೆ?

ಓಂಕಾರವು ಬ್ರಹ್ಮವ್ರತೀಕ

ತಸ್ಮೈ ಸ ಹೋವಾಚ | ಏತದ್ವೈ ಸತ್ಯಕಾಮು ಪರಂ ಚಾಪರಂ
ಚ ಬ್ರಹ್ಮ ಯದೋಂಕಾರಃ | ತಸ್ಮಾದ್ವಿದ್ವಾನೇತೇನೈವಾಯ
ತನೇನೈಕತರಮನ್ನೇತಿ

|| ೨ ||

೨. ಅವನಿಗೆ ಆತನು ಹೇಳಿದನೇನೆಂದರೆ: ಎಲೈ ಸತ್ಯಕಾಮನೆ, ಈ ಪರ(ಬ್ರಹ್ಮ)ನೆಂಬುದೂ ಅವರಬ್ರಹ್ಮನೆಂಬುದೂ ಯಾವದುಂಟೋ (ಅದು) ಓಂಕಾರವೇ. ಅದ್ದರಿಂದ ತಿಳಿದವನು ಇದೇ ಆಯತನದಿಂದ ಇವೆರಡರಲ್ಲಿ ಒಂದನ್ನು ಹಿಂಬಾಲಿಸುತ್ತಾನೆ.

(ಭಾಷ್ಯ)

೮೦. ಪೃಷ್ಠವತೇ ತಸ್ಮೈ ಸ ಹ ಉವಾಚ ಪಿಪ್ಪಲಾದಃ | ಏತದ್ ವೈ ಸತ್ಯ ಕಾಮು | ಏತದ್ ಬ್ರಹ್ಮ ವೈ ಪರಂ ಚ ಅಪರಂ ಚ ಬ್ರಹ್ಮ | ಪರಂ ಸತ್ಯಮ್ ಅಕ್ಷರಂ ಪುರುಷಾಖ್ಯಮ್ | ಅಪರಂ ಚ ಸ್ವಾಣಾಖ್ಯಂ ಪ್ರಥಮಜಂ ಯತ್ ತದೋಂಕಾರ ಏವ ಓಂಕಾರಾತ್ಮಕಮ್ | ಓಂಕಾರಪ್ರತೀಕತ್ವಾತ್ | ಪರಂ ಹಿ ಬ್ರಹ್ಮ ಶಬ್ದಾದ್ಯುಪಲಕ್ಷಣಾನರ್ಥಂ ಸರ್ವಧರ್ಮವಿಶೇಷವರ್ಜಿತಮ್ | ಅತೋ ನ ಶಕ್ಯಮ್ ಅತೀಂದ್ರಿಯ ಗೋಚರತ್ವಾತ್ ಕೇವಲೇನ ಮನಸಾ ಅವಗಾಹಿತಮ್ | ಓಂಕಾರೇ ತು ವಿಷ್ಣ್ವಾದಿ ಪ್ರತಿಮಾಸ್ಥಾನೀಯೇ ಭಕ್ತ್ಯಾವೇಶಿತಬ್ರಹ್ಮಭಾವೇ ಧ್ಯಾಯಿನಾಂ ತತ್ ಪ್ರಸೀದತಿ ಇತ್ಯನಗಮ್ಯತೇ ಶಾಸ್ತ್ರಪ್ರಾಮಾಣ್ಯಾತ್ | ತಥಾ ಅಪರಂ ಚ ಬ್ರಹ್ಮ | ತಸ್ಮಾತ್ ಪರಂ ಚಾಪರಂ ಚ ಬ್ರಹ್ಮ ಯದೋಂಕಾರಃ ಇತ್ಯುಪಚರ್ಯತೇ | ತಸ್ಮಾತ್ ಏವಂ ವಿದ್ವಾನ್ ಏತೇನೈವ (ಆಯತನೇನ)² ಆತ್ಮಪ್ರಾಪ್ತಿಸಾಧನೇನೈವ ಓಂಕಾರಾಭಿ

1. ಪುತ್ರನಿಂದ ಮನುಷ್ಯಲೋಕವು, ಕರ್ಮದಿಂದ ಪಿತೃಲೋಕವು, ವಿದ್ಯೆಯಿಂದ ದೇವಲೋಕಗಳು-ಎಂದು ಅನೇಕವಾಗಿರುವವು.

2. ಉಪನಿಷತ್ತಿನ “ ಆಯತನೇನ ” ಎಂಬ ಮಾತು ಭಾಷ್ಯದಲ್ಲಿ ಬರೆದವರ ಕೈತಪ್ಪಿನಿಂದ ಬಿಟ್ಟುಹೋಗಿದೆ.

ಧ್ಯಾನೇನ ಏಕತರಂ ಪರಮ್ ಅಪರಂ ವಾ ಬ್ರಹ್ಮ¹ ಅನ್ವೇತಿ ಅನುಗಚ್ಛತಿ |
ನೇದಿಷ್ಟಂ ಹಿ ಆಲಮ್ಬನಮ್ ಓಂಕಾರೋ ಬ್ರಹ್ಮಣಃ ||

(ಭಾಷ್ಯಾರ್ಥ)

(ಹೀಗೆಂದು) ಕೇಳಿದ ಅವನಿಗೆ ಅ ಪಿಪ್ಪಲಾದನು ಹೇಳಿದನೇನೆಂದರೆ: ಎಲೈ ಸತ್ಯಕಾಮನೇ, ಈ ಬ್ರಹ್ಮವೇ ಪರಬ್ರಹ್ಮವೆಂಬುದೂ ಅಪರಬ್ರಹ್ಮವೆಂಬುದೂ² ಪರವೆಂದರೆ ಪುರುಷನೆಂಬ ಹೆಸರಿನ ಸತ್ಯವಾದ ಅಕ್ಷರವು, ಅಪರವೆಂದರೆ (ಎಲ್ಲಕ್ಕಿಂತಲೂ) ಮೊದಲು ಹುಟ್ಟಿದ³ ಪ್ರಾಣನೆಂಬ ಹೆಸರಿನ (ಬ್ರಹ್ಮವು) ಯಾವದೋ ಅದು ಓಂಕಾರವೇ, ಓಂಕಾರರೂಪವಾದದ್ದೇ. ಏಕೆಂದರೆ ಓಂಕಾರವು ಅದಕ್ಕೆ ಪ್ರತೀಕವಾಗಿರುತ್ತದೆ. ಹೇಗೆಂದರೆ ಪರಬ್ರಹ್ಮವು ಶಬ್ದವೇ ಮುಂತಾದ ಉಪಲಕ್ಷಣಕ್ಕೆ ತಕ್ಕದ್ದಲ್ಲ, (ಅದರಲ್ಲಿ) ಯಾವ ಧರ್ಮವಿಶೇಷವೂ ಇರುವದಿಲ್ಲ; ಆದ್ದರಿಂದ ಇಂದ್ರಿಯಗೋಚರವಾಗಿರುವ (ದನ್ನೆಲ್ಲ) ಮಾರಿರುತ್ತದೆಯಾದ್ದರಿಂದ ಬರಿಯ ಮನಸ್ಸಿನಿಂದ⁴ (ತಟ್ಟನೆ) ತಿಳಿಯುವದಕ್ಕೆ ಶಕ್ಯವಲ್ಲ. ಆದರೆ ವಿಷ್ಣುವೇ ಮುಂತಾದ (ದೇವತೆಗಳ) ಪ್ರತಿಮೆಗಳಂತಿರುವ ಓಂಕಾರದಲ್ಲಿ ಭಕ್ತಿಯಿಂದ ಬ್ರಹ್ಮಭಾವನ್ನಿಟ್ಟರೆ⁵ ಉಪಾಸಕರಿಗೆ ಆ (ಪರಬ್ರಹ್ಮವು) ಪ್ರಸನ್ನವಾಗುತ್ತದೆ ಎಂದು ಶಾಸ್ತ್ರಪ್ರಮಾಣದಿಂದ ಗೊತ್ತಾಗುತ್ತದೆ.⁶ ಅಪರಬ್ರಹ್ಮವೂ ಹಾಗೆಯೇ.⁷ ಆದ್ದರಿಂದ “ಪರಬ್ರಹ್ಮವೂ ಅಪರಬ್ರಹ್ಮವೂ (ಎಂಬುದು) ಯಾವದೋ (ಅದು) ಓಂಕಾರವು” ಎಂದು ಉಪಚಾರದಿಂದ ಹೇಳಿರುತ್ತದೆ.⁸

1. “ಬ್ರಹ್ಮ” ಎಂಬ ಮಾತು ಅನ್ವೇತಿ ಎಂಬುದಾದಮೇಲೆಯೇ ಮುದ್ರಿತ ಪುಸ್ತಕಗಳಲ್ಲಿದೆ; ಆದರೆ “ಅಪರಂ ವಾ” ಎಂಬುದಾದಮೇಲೆಯೇ ಅದು ಇರಬೇಕಾದದ್ದು.

2. ಪರ, ಅಪರ-ಎಂಬುದು ಒಂದೇ ಬ್ರಹ್ಮದ ಎರಡು ರೂಪಗಳು. ಸೂ. ಭಾ. ೧-೧-೧೨, ೨-೨-೧೧, ೪-೨-೯, ೪-೨-೧೪.

3. ಬೃ. ೫-೪-೧.

4. ಪ್ರತೀಕದ ಸಹಾಯವಿಲ್ಲದ ಬರಿಯ ಮನಸ್ಸಿನಿಂದ ಎಂದರ್ಥ. ಪರಬ್ರಹ್ಮದಲ್ಲಿ ಶಬ್ದಾದಿಗಳು ಯಾವವೂ ಇಲ್ಲದ್ದರಿಂದಲೂ ಅಪರಬ್ರಹ್ಮವು ಕೇವಲ ಮನೋಮಯವಾಗಿರುವದರಿಂದಲೂ ಸ್ಥೂಲಬುದ್ಧಿಗಳಾದವರು ಅದನ್ನು ಉಪಾಸನೆಮಾಡಲಾರರು.

5. “ಅಭಿಧ್ಯಾಯಾತ” ಎಂಬ ಶಬ್ದದ ವ್ಯಾಖ್ಯಾನವನ್ನು ಭಾ. ಭಾ. ೭೭ ರಲ್ಲಿ ಮಾಡಿರುವಂತೆ ಇಲ್ಲಿಯೂ ಓಂಕಾರೋಪಾಸನೆಗೆ ಸಹಕಾರಸಾಮಗ್ರಿಯನ್ನು ಕಲ್ಪಿಸಿಕೊಳ್ಳಬೇಕು.

6. ತಾನೇ ನೇರಾಗಿ ಉಪಾಸನೆಗೆ ನಿಲುಕದಿದ್ದರೂ ಓಂಕಾರದ ಮೂಲಕವಾಗಿ ಉಪಾಸ್ಯವಾಗಿ ಒಲಿಯುತ್ತದೆ.

7. ಅಪರಬ್ರಹ್ಮವು ಸ್ವತಃ ಮನೋಮಯವಾಗಿ ನೂತ್ನವಾಗಿದ್ದರೂ ಓಂಕಾರವೆಂಬ ಶಬ್ದರೂಪವಾದ ಪ್ರತೀಕಮೂಲಕವಾಗಿ ಮಂದಮತಿಗಳಿಗೂ ಉಪಾಸ್ಯವಾಗಿ ಒಲಿಯುತ್ತದೆ.

8. ಓಂಕಾರವು ಬ್ರಹ್ಮವಲ್ಲದಿದ್ದರೂ ಬ್ರಹ್ಮಪ್ರಾಪ್ತಿಗೆ ಸಾಧನವಾಗಿರುವದರಿಂದ ಅದನ್ನು ಬ್ರಹ್ಮವೆಂದು ಗೌಣವೃತ್ತಿಯಿಂದ ಕರೆದಿರುತ್ತದೆ.

ಆದ್ದರಿಂದ ಹೀಗೆಂದು ತಿಳಿದಾತನು¹ ಇದೇ (ಆಯತನದಿಂದ, ಅಲಂಬನದಿಂದ) ಆತ್ಮಪ್ರಾಪ್ತಿಗೆ ಸಾಧನವಾಗಿರುವ ಓಂಕಾರದ ಅಭಿಧ್ಯಾನದಿಂದಲೇ, ಇವೆರಡರ ಲೆಣ್ಣಿಂದನ್ನು ಎಂದರೆ ಪರಬ್ರಹ್ಮವನ್ನೋ ಅಪರಬ್ರಹ್ಮವನ್ನೋ² ಹಿಂಬಾಲಿಸುತ್ತಾನೆ, ಪಡೆದುಕೊಳ್ಳುತ್ತಾನೆ. ಏಕೆಂದರೆ ಓಂಕಾರವು ಬ್ರಹ್ಮಕ್ಕೇ ತೀರ ಹತ್ತಿರವಾದ ಅಲಂಬನವಾಗಿರುತ್ತದೆ.³

ಮಾತ್ರಗಳಲ್ಲಿ ಒಂದೊಂದರ ಜ್ಞಾನದಿಂದ ಕೂಡಿದ ಉಪಾಸನೆ

ಸ ಯದ್ಯೇಕಮಾತ್ರಮಭಿಧ್ಯಾಯೀತ ಸ ತೇನೈವ ಸಂವೇದಿತ
 ಸ್ತೂರ್ಣಮೇವ ಜಗತ್ಯಾಮುಭಿಸಂಪದ್ಯತೇ | ತಮ್ನುಚೋ
 ಮನುಷ್ಯಲೋಕಮುಪನಯಂತೇ ಸ ತತ್ರ ತಪಸಾ ಬ್ರಹ್ಮ
 ಚರ್ಯೇಣ ಶ್ರದ್ಧಯಾ ಸಂಪನ್ನೋ ಮಹಿಮಾನಮನು
 ಭವತಿ || ೩ ||

೩. ಆತನು ಒಂದು ಮಾತ್ರೆಯನ್ನು ಅಭಿಧ್ಯಾನಮಾಡಿದರೆ ಅವನು ಅದರಿಂದಲೇ ಅರಿತುಕೊಂಡವನಾಗಿ ಬೇಗನೆ ಜಗತ್ತಿನಲ್ಲಿ ಪಡೆದುಕೊಳ್ಳುತ್ತಾನೆ. ಅವನನ್ನು ಋಕ್ಕುಗಳು ಮನುಷ್ಯಲೋಕವನ್ನು ಸೇರಿಸುತ್ತವೆ. ಅವನು ಅಲ್ಲಿ ತಪಸ್ಸಿನಿಂದಲೂ ಬ್ರಹ್ಮಚರ್ಯದಿಂದಲೂ ಶ್ರದ್ಧೆಯಿಂದಲೂ ಕೂಡಿ ಮಹಿಮೆಯನ್ನನುಭವಿಸುತ್ತಾನೆ.

(ಭಾಷ್ಯ)

೮೧. ಸಃ ಯದ್ಯಪಿ ಓಂಕಾರಸ್ಯ ಸಕಲಮಾತ್ರಾವಿಭಾಗಜ್ಞೋ ನ ಭವತಿ, ತಥಾಪಿ ಓಂಕಾರಾಭಿಧ್ಯಾನಪ್ರಭಾವಾದ್ ವಿಶಿಷ್ಟಾಮೇವ ಗತಿಂ ಗಚ್ಛತಿ | ಏತದೇಕದೇಶ ಜ್ಞಾನವೈಗುಣ್ಯತಯಾ ಓಂಕಾರಶರಣಃ ಕರ್ಮಜ್ಞಾನೋಭಯಭ್ರಷ್ಟೋ ನ ದುರ್ಗತಿಂ ಗಚ್ಛತಿ | ಕಿಂ ತರ್ಹಿ ಯದಿ ಏವಮ್ ಓಂಕಾರಮೇವ ಏಕಮಾತ್ರಾವಿಭಾಗಜ್ಞ ಏವ ಕೇವಲಃ ಅಭಿಧ್ಯಾಯೀತ ಏಕಮಾತ್ರಂ ಸದಾ ಧ್ಯಾಯೀತ, ಸ ತೇನೈವ ಏಕಮಾತ್ರಾವಿಶಿಷ್ಟೋಂಕಾರಾಭಿಧ್ಯಾನೇನೈವ ಸಂವೇದಿತಃ ಸಂಬೋಧಿತಃ ತೂರ್ಣಂ ಕ್ಷಿಪ್ರಮೇವ ಜಗತ್ತ್ಯಾಂ ಪೃಥಿವ್ಯಾಮ್ ಅಭಿಸಂಪದ್ಯತೇ | ಕಿಮ್ ? ಮನುಷ್ಯಲೋಕಮ್ | ಅನೇಕಾನಿ

1. ಉಪಾಸನೆಮಾಡಿದವನು.

2. ಯಾವದನ್ನು ಉಪಾಸನೆಮಾಡಿರುವನೋ ಅದನ್ನು ಕ. ಭಾ. ೧-೨-೧೬.

3. ಪರಮಾತ್ಮನ ನಾಮಗಳೆಲ್ಲ ಓಂಕಾರವು ತೀರ ಹತ್ತಿರವಾದದ್ದು ; ಅದಿತ್ಯಾದಿ ಪ್ರತೀಕಗಳೆಲ್ಲಕ್ಕಿಂತಲೂ ಪರಮಾತ್ಮನಿಗೆ ಇದು ಹತ್ತಿರವಾದದ್ದು. ಭಾ. ಭಾ. ೧-೧-೧. ಆದ್ದರಿಂದ ಓಂಕಾರಧ್ಯಾನದಿಂದ ಅವಶ್ಯವಾಗಿ ಬ್ರಹ್ಮಪ್ರಾಪ್ತಿಯಾಗುತ್ತದೆ ಎಂದು ಭಾವ.

ಹಿ ಜನ್ಮಾನಿ ಜಗತ್ಯಾಂ ಸಂಭವಂತಿ | ತತ್ರ ತಂ ಸಾಧಕಂ ಜಗತ್ಯಾಂ ಮನುಷ್ಯಲೋಕ
 ಮೇವ ಋಚಃ¹ ಉಪನಯಂತೇ ಉಪನಿಗಮಯಂತಿ | ಋಗ್ವೇದರೂಪಾ ಹಿ ಓಂಕಾರಸ್ಯ
 ಪ್ರಥಮಾ ಏಕಮಾತ್ರಾ ಅಭಿಧ್ಯಾತಾ | ತೇನ ಸ ತತ್ರ ಮನುಷ್ಯಜನ್ಮನಿ ದ್ವಿಜಾಗ್ರ್ಯಃ
 ಸನ್ ತಪಸಾ ಬ್ರಹ್ಮಚರ್ಯೇಣ ಶ್ರದ್ಧಯಾ ಚ ಸಂಪನ್ನಃ ಮಹಿಮಾನಂ ವಿಭೂತಿಮ್
 ಅನುಭವತಿ | ನ ವೀತಶ್ರದ್ಧೋ ಯಥೇಷ್ಟಚೇಷ್ಟೋ ಭವತಿ | ಯೋಗಭ್ರಷ್ಟಃ
 ಕದಾಚಿದಪಿ ನ ದುರ್ಗತಿಂ ಗಚ್ಛತಿ ||

(ಭಾಷ್ಯಾರ್ಥ)

ಅವನು ಓಂಕಾರದ ಎಲ್ಲಾ ಮಾತೃಗಳ ವಿಂಗಡವನ್ನೂ ಅರಿಯದವನಾಗಿದ್ದರೂ
 ಓಂಕಾರದ ಅಭಿಧ್ಯಾನದ ಬಲದಿಂದ ಉತ್ತಮವಾದ ಗತಿಯನ್ನೇ ಪಡೆಯುವನು.
 ಇದರ ಒಂದು ಭಾಗದ ಅರಿವು ಊನವಾದ್ದರಿಂದ ಓಂಕಾರಶರಣನಾದವನು²
 “ಕರ್ಮಜ್ಞಾನಗಳೆರಡರಿಂದಲೂ ಭ್ರಷ್ಟನಾಗಿ ದುರ್ಗತಿಯನ್ನು ಹೊಂದುವದಿಲ್ಲ.”
 ಮತ್ತೇನೆಂದರೆ ಈ ರೀತಿಯಲ್ಲಿ ಕೇವಲವಾಗಿ ಒಂದೇ ಮಾತೃಯ ವಿಂಗಡವನ್ನು
 ಅರಿತುಕೊಂಡು ಒಂದು ಮಾತೃಯ ಓಂಕಾರವನ್ನೇ³ ಯಾವಾಗಲೂ ಧ್ಯಾನಮಾಡು
 ತಿದ್ದರೆ, ಅವನು ಅದರಿಂದಲೇ ಎಂದರೆ ಒಂದು ಮಾತೃಯಿಂದೊಡಗೂಡಿದ ಓಂಕಾರದ
 ಅಭಿಧ್ಯಾನದಿಂದಲೇ⁴ ಅರಿತವನಾಗಿ ಜ್ಞಾನವನ್ನು ಹೊಂದಿದವನಾಗಿ⁵ ಬೇಗನೆ
 ಈ ಜಗತ್ತಿನಲ್ಲಿ ಪಡೆಯುತ್ತಾನೆ. ಏನನ್ನು? ಎಂದರೆ ಮನುಷ್ಯಲೋಕವನ್ನು⁶
 (ಈ) ಜಗತ್ತಿನಲ್ಲಿ ಅನೇಕ ಜನ್ಮಗಳು ಉಂಟಾಗಬಹುದಷ್ಟೆ; ಅವುಗಳಲ್ಲಿ ಆ ಸಾಧಕ
 ನನ್ನು ಋಕ್ಕುಗಳು ಜಗತ್ತಿನಲ್ಲಿ ಪೃಥ್ವಿಯಲ್ಲಿ ಮನುಷ್ಯಜನ್ಮವನ್ನೇ ಸೇರಿಸುತ್ತವೆ,
 ಹೊಂದಿಸುತ್ತವೆ. ಏಕೆಂದರೆ ಓಂಕಾರದ ಮೊದಲನೆಯದಾದ ಋಗ್ವೇದರೂಪವಾದ
 ಒಂದು ಮಾತೃಯನ್ನು⁷ ಅವನು ಅಭಿಧ್ಯಾನಮಾಡಿರುತ್ತಾನೆ. ಆದ್ದರಿಂದ ಅವನು ಅಲ್ಲಿ

1. ಈ ಮಾತು ವಾ|| ಪಾಠದಲ್ಲಿ ವಾಕ್ಯದ ಕೊನೆಯಲ್ಲಿದೆ.
2. ಓಂಕಾರವೊಂದನ್ನೇ ಸರ್ವಕರ್ಮಸಂನ್ಯಾಸಪೂರ್ವಕವಾಗಿ ಉಪಾಸನೆಮಾಡುತ್ತಿರುವವನು.
3. ಒಂದು ಮಾತೃಯ ಜ್ಞಾನದಿಂದ ಕೂಡಿ ಓಂಕಾರವನ್ನು ಅನನ್ಯಭಕ್ತಿಯಿಂದ ಉಪಾಸನೆಮಾಡುತ್ತಿದ್ದರೆ ಎಂದರ್ಥ; ಆಕಾರವನ್ನು ಮಾತ್ರ ಉಪಾಸನೆಮಾಡುತ್ತಿದ್ದರೆ ಎಂಬ ವ್ಯಾಖ್ಯಾನವು ಭಾಷ್ಯವಿರುದ್ಧ.
4. ಒಂದು ಮಾತೃಯ ಜ್ಞಾನದಿಂದ ಮಾಡಿದ ಉಪಾಸನೆಯಿಂದಲೇ ಎಂದರ್ಥ.
5. ಆ ಗುಣದಿಂದ ಕೂಡಿದ ಓಂಕಾರವನ್ನು ಸಾಕ್ಷಾತ್ಕಾರಮಾಡಿಕೊಂಡು.
6. ಇದು ವಾಕ್ಯಶೇಷದಿಂದ ಗೊತ್ತಾಗುತ್ತದೆ.
7. ಒಂದು ಮಾತೃಯ ಜ್ಞಾನದಿಂದ ಕೂಡಿ ಉಪಾಸನೆಮಾಡಿದ ಓಂಕಾರವನ್ನು ಒಂದು ಮಾತೃ ಎಂದಿದೆ. ಮುಂದೆ “ಎರಡು ಮಾತೃ” ಎಂಬ ಮಾತಿಗೂ ಹೀಗೆಯೇ ಅರ್ಥವನ್ನು ಮಾಡಬೇಕು.

ಎಂದರೆ (ಅ) ಮನುಷ್ಯಜನ್ಮದಲ್ಲಿ ಬ್ರಾಹ್ಮಣಶ್ರೇಷ್ಠನಾಗಿ¹ ತಪಸ್ಸು, ಬ್ರಹ್ಮಚರ್ಯೆ, ಶ್ರದ್ಧೆ-ಇವುಗಳಿಂದೊಡಗೂಡಿ ಮಹಿಮೆಯನ್ನು ಎಂದರೆ ವಿಭೂತಿಯನ್ನು ಅನುಭವಿಸುತ್ತಾನೆ; ಶ್ರದ್ಧೆಯಿಲ್ಲದ ಸ್ವೇಚ್ಛಾಚಾರಿಯಾಗುವದಿಲ್ಲ.² ಯೋಗಭ್ರಷ್ಟನಾದವನಿಗೆ ಎಂದಿಗೂ ದುರ್ಗತಿಯಾಗುವದಿಲ್ಲ.³

**ಅಥ ಯದಿ ದ್ವಿಮಾತ್ರೇಣ ಮನಸಿ ಸಂಪದ್ಯತೇ ಸೋಮನ್ತರಿಕ್ಷಂ
ಯಜುರ್ಭಿರುನ್ನೀಯತೇ ಸೋಮಲೋಕಮ್ | ಸ ಸೋಮ
ಲೋಕೇ ವಿಭೂತಿಯನುಭೂಯ ಪುನರಾವರ್ತತೇ || ೪ ||**

೪. ಇನ್ನು ಎರಡು ಮಾತ್ರೆಯಿಂದ ಮನಸ್ಸಿನಲ್ಲಿ ಸೇರಿಕೊಳ್ಳುತ್ತಾನಾದರೆ ಅವನು ಅಂತರಿಕ್ಷದ ಸೋಮಲೋಕಕ್ಕೆ ಯಜುಸ್ಸುಗಳಿಂದ ಒಯ್ಯಲ್ಪಡುತ್ತಾನೆ. ಅವನು ಸೋಮಲೋಕದಲ್ಲಿ ವಿಭೂತಿಯನ್ನು ಅನುಭವಿಸಿ ಮತ್ತೆ ಹಿಂದಿರುಗುತ್ತಾನೆ.

(ಭಾಷ್ಯ)

೮೨. ಅಥ ಪುನಃ ಯದಿ ದ್ವಿಮಾತ್ರಾವಿಭಾಗಜ್ಞೋ ದ್ವಿಮಾತ್ರೇಣ ವಿಶಿಷ್ಟಮ್ ಓಂಕಾರಮ್ ಅಭಿಧ್ಯಾಯೀತ ಸ್ವಪ್ನಾತ್ಮಕೇ ಮನಸಿ ಮನನೀಯೇ ಯಜುರ್ಮಯೇ ಸೋಮದೈವತ್ಯೇ^೪ ಸಂಪದ್ಯತೇ ಏಕಾಗ್ರತಯಾ ಆತ್ಮಭಾವಂ ಗಚ್ಛತಿ | ಸ ಏವಂ ಸಂಪನ್ನಃ ನೃತಃ ಅನ್ತರಿಕ್ಷಮ್ ಅನ್ತರಿಕ್ಷಾಧಾರಂ ದ್ವಿತೀಯಮಾತ್ರಾರೂಪಂ ದ್ವಿತೀಯಮಾತ್ರಾರೂಪೈರೇವ ಯಜುರ್ಭಿಃ ಉನ್ನೀಯತೇ ಸೋಮಲೋಕಮ್ | ಸೌಮ್ಯಂ ಜನ್ಮ ಪ್ರಾಪಯಂತಿ ತಂ ಯಜೂಂಷಿ ಇತ್ಯರ್ಥಃ ಸಃ ತತ್ರ ವಿಭೂತಿಯ್ ಅನುಭೂಯ ಸೋಮಲೋಕೇ ಮನುಷ್ಯಲೋಕಂ ಪ್ರತಿ ಪುನರಾವರ್ತತೇ ||

(ಭಾಷ್ಯಾರ್ಥ)

ಇನ್ನು ಎರಡು ಮಾತ್ರೆಯಗಳ ವಿಂಗಡವನ್ನು ಅರಿತುಕೊಂಡು ಎರಡು ಮಾತ್ರೆಯಗಳಿಂದೊಡಗೂಡಿ ಓಂಕಾರವನ್ನು⁵ ಅಭಿಧ್ಯಾನಮಾಡುತ್ತಾನಾದರೆ ಸ್ವಪ್ನ ರೂಪವಾದ⁶

1. ಗೀ. ೬-೪೧.

2. ಯೋಗದ ವಾಸನೆಯಿಂದ ಅದೇ ದಾರಿಯಲ್ಲಿ ಮುನ್ನಡೆಯುತ್ತಾನೆ. ಗೀ. ೬-೪೪.

3. ಗೀ. ೬-೪೦.

4. “ ಸೌಮದೈವತ್ಯೇ ” ಎಂಬ ಪಾಠಕ್ಕಿಂತ ಇದೇ ಮೇಲೆಂದು ಕಾಣುತ್ತದೆ.

5. ಓಂಕಾರದಲ್ಲಿ ಎರಡೇ ಮಾತ್ರೆಯಗಳಿರುವವೆಂದು ಅಭಿಪ್ರಾಯವಲ್ಲ; ಮೂರನೆಯ ಮಾತ್ರೆಯ ಸ್ವರೂಪದ ಅರಿವಿಲ್ಲದೆ ಎರಡು ಮಾತ್ರೆಯಗಳ ಅರಿವುಳ್ಳವನು ಮಾಡುವ ಓಂಕಾರೋಪಾಸನೆಗೆ ಇಲ್ಲಿ ಫಲವನ್ನು ಹೇಳಿರುತ್ತದೆ.

6. ಉಕಾರವು ಸ್ವಪ್ನಾವಸ್ಥೆಯ ತೈಜಸನನ್ನು ತಿಳಿಸುವ ಪ್ರತೀಕವು. ಮಾಂ. ೧೦.

ಮನಸ್ಸಿನಲ್ಲಿ ಎಂದರೆ ಮನನಮಾಡತಕ್ಕ ಸೋಮದೇವತಾಕವಾದ¹ ಯಜುಃಸ್ವರೂಪವಾದ (ಓಂಕಾರದಲ್ಲಿ) ಸೇರಿಕೊಳ್ಳುತ್ತಾನಾದರೆ, ಎಂದರೆ ಏಕಾಗ್ರತೆಯಿಂದ ಅದೇ ತಾನೆಂಬ ಭಾವವನ್ನು ಪಡೆದುಕೊಂಡರೆ² ಅವನು ಎಂದರೆ ಹಾಗೆ ಸೇರಿಕೊಂಡವನು ಸತ್ತಮೇಲೆ ಅಂತರಿಕ್ಷದ ಎಂದರೆ ಅಂತರಿಕ್ಷವೆಂಬ ಆಧಾರವುಳ್ಳ ಎರಡನೆಯ ಮಾತ್ರಿಯ ರೂಪವಾದ ಸೋಮಲೋಕಕ್ಕೆ ಎರಡನೆಯ ಮಾತ್ರಿಯ ರೂಪವಾಗಿರುವ ಯಜುಸು³ ಗಳಿಂದಲೇ ಒಯ್ಯಲ್ಪಡುತ್ತಾನೆ; ಅವನಿಗೆ ಯಜುಸ್ಸುಗಳು ಸೋಮಲೋಕದ ಜನ್ಮವನ್ನು ದೊರಕಿಸುತ್ತವೆ ಎಂದರ್ಥ.³ ಅವನು ಆ ಸೋಮಲೋಕದಲ್ಲಿ ವಿಭೂತಿಯನ್ನು ಅನುಭವಿಸಿ ಮನುಷ್ಯಲೋಕಕ್ಕೆ ಮತ್ತೆ ಹಿಂತಿರುಗುತ್ತಾನೆ.

ಓಂಕಾರದ ಪೂರ್ಣೋಪಾಸನೆಯ ಫಲ

ಯಃ ಪುನರೇತಂ ತ್ರಿಮಾತ್ರೇಣೋಮಿತ್ಯೇತೇನೈವಾಕ್ಷರೇಣ ಪರಂ ಪುರುಷಮಭಿಧ್ಯಾಯಿಾತ ಸ ತೇಜಸಿ ಸೂರ್ಯೇ ಸಂಪನ್ನಃ | ಯಥಾ ಪಾದೋದರಸ್ತ್ವಚಾ ವಿನಿರ್ಮುಚ್ಯತ ಏನಂ ಹ ವೈ ಸ ಪಾಪ್ಮನಾ ವಿನಿರ್ಮುಕ್ತಃ ಸ ಸಾನುಭಿರುನ್ನೀಯತೇ ಬ್ರಹ್ಮಲೋಕಂ ಸ ಏತಸ್ಮಾಜ್ಜೀವಘನಾತ್ ಪರಾತ್ಪರಂ ಪುರಿಶಯಂ ಪುರುಷನಿಾಕ್ಷತೇ ತದೇತೌ ಶ್ಲೋಕೌ ಭವತಃ || ೫ ||

೫. ಆದರೆ ಯಾವನು ಈ (ಓಂಕಾರವನ್ನು) ಮೂರು ಮಾತ್ರೆಗಳಿಂದೊಡಗೂಡಿದ ಓಂ ಎಂಬ ಇದೇ ಅಕ್ಷರದಿಂದ ಪರಮಪುರುಷನನ್ನಾಗಿ ಧ್ಯಾನಿಸುವನೋ, ಅವನು ತೇಜಸ್ಸಾದ ಸೂರ್ಯನಲ್ಲಿ ಸೇರಿಕೊಳ್ಳುವನು. ಹೇಗೆ ಪಾದೋದರವು ಪರೆಯಿಂದ ಬಿಡಲ್ಪಡುತ್ತದೆಯೋ ಹಾಗೆಯೇ ಅವನು ಪಾಪದಿಂದ ಬಿಡುಗಡೆಹೊಂದುತ್ತಾನೆ. ಅವನು ಸಾಮಗಳಿಂದ ಬ್ರಹ್ಮಲೋಕಕ್ಕೆ ಒಯ್ಯಲ್ಪಡುತ್ತಾನೆ. ಅವನು ಈ ಹೆಚ್ಚಿನ ಜೀವಘನನಿಗಿಂತಲೂ ಹೆಚ್ಚಿನವನಾದ ಪುರದಲ್ಲಿದ್ದು ಕೊಂಡಿರುವ ಪುರುಷನನ್ನು ಕಂಡುಕೊಳ್ಳುತ್ತಾನೆ, ಅಲ್ಲಿ ಈ ಎರಡು ಶ್ಲೋಕಗಳು ಇರುತ್ತವೆ.

1. ಮನಸ್ಸಿಗೆ ಚಂದ್ರನು ಅಭಿಮಾನಿದೇವತೆ.

2. “ ಪಡೆದುಕೊಳ್ಳುತ್ತಾನೆ ” ಎಂದೂ ಕನ್ನಡಿಪಬಹುದು ; ಅಭಿಧ್ಯಾನಮಾಡುತ್ತಿದ್ದರೆ ಅದೇ ಸಾಕ್ಷಾತ್ಕಾರವನ್ನು ಪಡೆಯುತ್ತಾನೆ ಎಂದು ಅರ್ಥ.

3. ಮೊದಲನೆಯ ಉಪಾಸನೆಯಿಂದ ಸೃಷ್ಟಿಯಲ್ಲಿ ಉತ್ತಮವಾದ ಮನುಷ್ಯಜನ್ಮವು ಬರುತ್ತದೆ ಎಂದಭಿಪ್ರಾಯ.

(ಭಾಷ್ಯ)

೮೩. ಯಃ ಪುನಃ ಏತಮ್ ಓಂಕಾರಂ ತ್ರಿಮಾತ್ರೇಣ ತ್ರಿಮಾತ್ರಾವಿಷಯ ವಿಜ್ಞಾನವಿಶಿಷ್ಟೇನ ಓಮಿತ್ಯೇತೇನೈವ ಅಕ್ಷರೇಣ ಪರಂ ಸೂರ್ಯಾನ್ತರ್ಗತಂ ಪುರುಷಂ ಪ್ರತಿಕ್ಷೇನ¹ ಅಭಿಧ್ಯಾಯಾತ ತೇನ ಅಭಿಧ್ಯಾನೇನ—ಪ್ರತೀಕತ್ವೇನ ಹಿ ಆಲಮ್ಬನತ್ವಂ ಪ್ರಕೃತಮ್ ಓಂಕಾರಸ್ಯ | “ ಪರಂ ಚ ಅಪರಂ ಚ ಬ್ರಹ್ಮ ” (೫-೨) ಇತ್ಯಭೇದಶ್ರುತೇಃ | “ ಓಂಕಾರಮ್ ” ಇತಿ ಚ ದ್ವಿತೀಯಾ ಅನೇಕಶಃ ಶ್ರುತಾ ಬಾಧ್ಯೇತ ಅನ್ಯಥಾ | ಯದ್ಯಪಿ ತೃತೀಯಾಭಿಧಾನತ್ವೇನ ಕರಣತ್ವಮ್ ಉಪಪದ್ಯತೇ ತಥಾಪಿ ಪ್ರಕೃತಾನು ರೋಧಾತ್ “ ತ್ರಿಮಾತ್ರಂ ಪರಂ ಪುರುಷಮ್ ” ಇತಿ ದ್ವಿತೀಯೈವ ಪರಿಣೇಯಾ ‘ ತ್ಯಜೇದೇಕಂ ಕುಲಸ್ಯಾರ್ಥೇ ’ ಇತಿ ನ್ಯಾಯೇನ | ಸ ತೃತೀಯಮಾತ್ರಾರೂಪೇ² ತೇಜಸಿ ಸೂರ್ಯೇ ಸಂಪನ್ನೋ ಭವತಿ ಧ್ಯಾಯಮಾನಃ | ಮೃತೋಽಪಿ ಸೂರ್ಯಾತ್ ಸೋಮಲೋಕಾದಿವತ್ ನ ಪುನರಾವರ್ತತೇ | ಕಿಂ ತು ಸೂರ್ಯೇ ಸಂಪನ್ನಮಾತ್ರ ಏವ ಯಥಾ ಪಾದೋದರಃ ಸರ್ಪಃ ತ್ವಚಾ ವಿನಿರ್ಮುಚ್ಯತೇ ಜೀರ್ಣತ್ವಗ್ನಿನಿರ್ಮುಕ್ತಃ | ಸ ಪುನರ್ನವೋ ಭವತಿ, ಏವಂ ಹ ವೈ ಏಷ ಯಥಾ ದೃಷ್ಟಾನ್ತಃ | ಸ ಪಾಪ್ಮನಾ ಸರ್ಪತ್ವಕ್ವಾನೀಯೇನ ಅಶುದ್ಧಿರೂಪೇಣ ವಿನಿರ್ಮುಕ್ತಃ | ಸಾಮುಭಿಃ ತೃತೀಯ ಮಾತ್ರಾರೂಪೈಃ ಊರ್ಧ್ವಮ್ ಉನ್ನೀಯತೇ ಬ್ರಹ್ಮಲೋಕಂ ಹಿರಣ್ಯಗರ್ಭಸ್ಯ ಬ್ರಹ್ಮಣೋ ಲೋಕಂ ಸತ್ಯಾಖ್ಯಮ್ | ಸ ಹಿರಣ್ಯಗರ್ಭಃ ಸರ್ವೇಷಾಂ ಸಂಸಾರಿಣಾಂ ಜೀವಾನಾಮ್ ಆತ್ಮಭೂತಃ | ಸ ಹಿ ಅನ್ತರಾತ್ಮಾ ಲಿಜ್ಜಿರೂಪೇಣ ಸರ್ವಭೂತಾ ನಾಮ್ | ತಸ್ಮಿನ್ ಹಿ ಲಿಜ್ಜಾತ್ಮನಿ ಸಂಹತಾಃ ಸರ್ವೇ ಜೀವಾಃ | ತಸ್ಮಾತ್ ಸ ಜೀವಘನಃ | ಸ ವಿದ್ವಾನ್ ತ್ರಿಮಾತ್ರೋಂಕಾರಾಭಿಜ್ಞಃ ಏತಸ್ಮಾತ್ ಜೀವಘನಾತ್ ಹಿರಣ್ಯಗರ್ಭಾತ್ ಪರಾತ್ ಪರಂ ಪರಮಾತ್ಮಾಖ್ಯಂ ಪುರುಷಮ್ ಈಕ್ಷತೇ ಪುರಿಶಯಂ ಸರ್ವಶರೀರಾನುಪ್ರವಿಷ್ಟಂ ಪಶ್ಯತಿ ಧ್ಯಾಯಮಾನಃ | ತತ್ ಏತಸ್ಮಿನ್ ಅರ್ಥೇ ಏತೌ ಯಥೋಕ್ತಾರ್ಥಪ್ರಕಾಶಕೌ ಶ್ಲೋಕೌ ಮನ್ತ್ರಾ³ ಭವತಃ ||

1. “ ಪ್ರತೀಕತ್ವೇನ ” ಎಂಬ ವಾ|| ಪಾಠಕ್ಕಿಂತ ಈ ಅ|| ಪಾಠವು ಮೇಲು.

2. “ ತೃತೀಯಮಾತ್ರರೂಪಃ ” ಎಂಬ ಪಾಠಕ್ಕಿಂತ ಇದು ಉತ್ತಮವೆಂದು ತೋರುತ್ತದೆ.

3. ಈ ವಾಕ್ಯವು ವಾ|| ಕಾ|| ಪಾಠಗಳಲ್ಲಿ “ ತತ್ ಏತೌ ಅಸ್ಮಿನ್ ಯಥೋಕ್ತಾರ್ಥ ಪ್ರಕಾಶಕೌ ಶ್ಲೋಕೌ ಮನ್ತ್ರಾ ಭವತಃ ” ಎಂದಿದೆ ; ಅ|| ಪಾಠದಲ್ಲಿ “ ತದೇತಸ್ಮಿನ್ ಯಥೋಕ್ತಾರ್ಥಪ್ರಕಾಶಕೌ ” ಎಂದಿಷ್ಟೇ ಇದೆ. ನಾವು ಹಿಡಿದಿರುವ ಪಾಠವು ಹಿಂದಿನ ಇಂಥ ಭಾಷ್ಯ ವಾಕ್ಯಗಳಿಗೆ ಅನುಗುಣವಾಗಿ ಉಪನಿಷನ್ನೂಲಕ್ಕೂ ಹೊಂದಿಕೆಯಾಗಿದೆ.

(ಭಾಷ್ಯಾರ್ಥ)

ಆದರೆ ಯಾವಾತನು ಈ ಓಂಕಾರವನ್ನು ಮೂರು ಮಾತ್ರೆಯುಳ್ಳ ಎಂದರೆ ಮೂರು ಮಾತ್ರೆಯುಳ್ಳ ವಿಷಯದ ಅರಿವಿನಿಂದ ಕೂಡಿದ ಓಂ ಎಂಬ ಅಕ್ಷರದಿಂದಲೇ¹ ಪರಮನಾದ ಸೂರ್ಯನೊಳಗಿರುವ² ಪುರುಷನನ್ನು³ (ಓಂ ಎಂಬ) ಪ್ರತೀಕದಿಂದ ಅಭಿಧ್ಯಾನಮಾಡುತ್ತಾನೋ ಆ ಅಭಿಧ್ಯಾನದಿಂದ (ಎಂದರ್ಥ). ಏಕೆಂದರೆ ಓಂಕಾರವು ಪ್ರತೀಕವಾಗಿಯೇ⁴ ಆಲಂಬನವಾಗಿದೆಯೆಂದು ಪ್ರಕರಣದಿಂದ ಗೊತ್ತಾಗುತ್ತದೆ.⁵ “ ಪರವೂ ಅಪರವೂ ಆಗಿರುವ ಬ್ರಹ್ಮವು (ಯಾವದೋ ಅದು) ಓಂಕಾರವು ” (೫-೨) ಎಂದು (ಬ್ರಹ್ಮವನ್ನು ಓಂಕಾರವನ್ನು) ಅಭೇದವಾಗಿ (ತಿಳಿಸುವ) ಶ್ರುತಿ ಇದಕ್ಕೆ ಪ್ರಮಾಣವು.⁶ ಹೀಗೆ (ಆರ್ಥ)ಮಾಡದಿದ್ದರೆ “ ಓಂಕಾರವನ್ನು ” ಎಂದು ಮತ್ತೆ ಮತ್ತೆ ದ್ವಿತೀಯೆಯನ್ನು ಶ್ರುತಿಯಲ್ಲಿ ಹೇಳಿರುವದಕ್ಕೆ ಬಾಧೆಯುಂಟಾಗುವದು. ತೃತೀಯೆಯಿಂದ ಹೇಳಿರುವದಕ್ಕಿಂತ (ಓಂಕಾರವು ಉಪಾಸನೆಗೆ) ಕರಣವೆಂಬುದೂ ಹೊಂದುತ್ತದೆಯಾದರೂ ಪ್ರಕೃತಕ್ಕೆ ತಕ್ಕಂತೆ “ ಮೂರು ಮಾತ್ರೆಯುಳ್ಳ (ಓಂಕಾರವನ್ನು) ಪರಮಪುರುಷನನ್ನಾಗಿ ” ಎಂದು ದ್ವಿತೀಯಾವಿಭಕ್ತಿಯಾಗಿಯೇ (ಅದನ್ನು) ಮಾರ್ಪಡಿಸಿಕೊಳ್ಳಬೇಕು. “ ಕುಲಕೃಗಿ ಒಬ್ಬನನ್ನು ಬಿಡಬೇಕು ” ಎಂಬ ನ್ಯಾಯಕ್ಕೆ ಅನುಗುಣವಾಗಿ⁷ (ಹೀಗೆ ಮಾರ್ಪಡಿಸಿಕೊಳ್ಳುವದು ಅವಶ್ಯವಾಗಿದೆ).

1. ಪೂರ್ಣವಾದ ಓಂಕಾರದಿಂದಲೇ, ಕೆಲವು ಮಾತ್ರಗಳಿಂದಲ್ಲ.

2. ಪರಮಾತ್ಮನು ಎಲ್ಲೆಲ್ಲಿಯೂ ಇದ್ದರೂ ಉತ್ಕೃಷ್ಟೋಪಾಧಿಯಾದ ಸೂರ್ಯನಲ್ಲಿ ವಿಶೇಷವಾಗಿ ಪ್ರಕಟವಾಗಿರುತ್ತಾನೆ.

3. ಈ ಪುರುಷನು ಪರಬ್ರಹ್ಮವೇ.

4. “ ಈ ಆಯತನದಿಂದಲೇ ಮುಂತಾದ ” ಶ್ರುತಿಯು ಓಂಕಾರವು ಇಲ್ಲಿ ಪ್ರತೀಕವೆಂಬುದನ್ನು ತಿಳಿಸುತ್ತದೆ.

5. ಈ ಪ್ರಕರಣದಲ್ಲಿ ಓಂಕಾರದ ಧ್ಯಾನವು ಪ್ರಕೃತವಾಗಿರುತ್ತದೆ.

6. ಓಂಕಾರವು ಪ್ರತೀಕವಲ್ಲದಿದ್ದರೆ ಓಂಕಾರವೇ ಬ್ರಹ್ಮವೆಂದು ತಿಳಿಸುತ್ತಿರಲಿಲ್ಲ.

7. “ ಪ್ರಶ್ನೆಯಲ್ಲಿ ಓಂಕಾರವನ್ನು ಧ್ಯಾನಮಾಡುವವನಿಗೆ ಫಲವೇನು ” ? ಎಂದು ಕೇಳಿದೆ. ಮೂರನೆಯ ಮಂತ್ರದಲ್ಲಿ “ ಒಂದು ಮಾತ್ರೆಯ (ಓಂಕಾರವನ್ನು) ” ಧ್ಯಾನ ಮಾಡಿದರೆ ಅಗುವ ಫಲವನ್ನು ಹೇಳಿದೆ. ಇಲ್ಲಿಯೂ ಏತವೂ ಎಂಬ ಪ್ರಕೃತಗಾಮಿಯಾದ ಸರ್ವನಾಮವು ದ್ವಿತೀಯೆಯಲ್ಲಿದೆ. ದ್ವಿಮಾತ್ರೇಣ ಎಂಬ ತೃತೀಯೆಯು ಇರುವ ಶ್ರುತಿಯಲ್ಲಿ ಆತ್ಮನ ಉಪಾಸನೆಯನ್ನಾಗಲಿ ಓಂಕಾರೋಪಾಸನೆಯನ್ನಾಗಲಿ ಬಾಯಿಬಿಟ್ಟು ಹೇಳಿಲ್ಲ. ಆದ್ದರಿಂದ ದ್ವಿತೀಯಾಶ್ರುತಿಯೇ ಪ್ರಬಲ.

ಅವನು ಮೂರನೆಯ ಮಾತ್ರಿಯ ರೂಪದ¹ ಬೆಳಕಿನಲ್ಲಿ ಎಂದರೆ ಸೂರ್ಯನಲ್ಲಿ ಧ್ಯಾನಮಾಡುತ್ತಾ ಸೇರಿಕೊಳ್ಳುತ್ತಾನೆ.² ಸತ್ತಬಳಿಕವೂ ಸೋಮಲೋಕವೇ ಮುಂತಾದವುಗಳಿಂದ (ಹಿಂತಿರುಗುವಂತೆ) ಸೂರ್ಯನಿಂದ ಹಿಂತಿರುಗುವದಿಲ್ಲ.³ ಮತ್ತೇನೆಂದರೆ ಸೂರ್ಯನಲ್ಲಿ ಸೇರಿಕೊಂಡವನೇ, ಹೇಗೆ ಪಾದೋದರವು ಎಂದರೆ ಹಾವು ಪರೆಯಿಂದ ಬಿಡುಗಡೆಯನ್ನು ಹೊಂದುತ್ತದೆಯೋ, ಹಳೆಯ ಪರೆಯಿಂದ ಬಿಡುಗಡೆಯನ್ನು ಹೊಂದಿ ಅದು ಹೇಗೆ ಮತ್ತೆ ಹೊಸದಾಗುವದೋ, ಇದರಂತೆಯೇ ಎಂದರೆ ಈ ದೃಷ್ಟಾಂತದಂತೆಯೇ ಅವನು ಹಾವಿನ ಪರೆಯಂತಿರುವ ಅಶುದ್ಧರೂಪವಾದ ಪಾಪದಿಂದ ಬಿಡುಗಡೆಯನ್ನು ಹೊಂದಿ⁴ ಮೂರನೆಯ ಮಾತ್ರಿಯ ರೂಪವಾಗಿರುವ ಸಾಮಗಳಿಂದ ಮೇಲಕ್ಕೆ ಬ್ರಹ್ಮಲೋಕಕ್ಕೆ ಎಂದರೆ ಹಿರಣ್ಯಗರ್ಭನೆಂಬ ಬ್ರಹ್ಮದ ಸತ್ಯನೆಂಬ ಹೆಸರಿನ ಲೋಕಕ್ಕೆ ಒಯ್ಯಲ್ಪಡುವನು. ಆ ಹಿರಣ್ಯಗರ್ಭನು ಸಂಸಾರಗಳಾದ ಜೀವರುಗಳಿಗಿಲ್ಲ ಆತ್ಮರೂಪನಾಗಿರುತ್ತಾನೆ; ಏಕೆಂದರೆ ಅವನು ಲಿಂಗ(ಶರೀರ) ರೂಪದಿಂದ ವರ್ಷಪ್ರಾಣಿಗಳಿಗೂ ಒಳಗಿನ ಆತ್ಮರೂಪನಾಗಿರುತ್ತಾನೆ. ಲಿಂಗಾತ್ಮನಾದ ಆತ್ಮನಲ್ಲಿಯೇ ಅಲ್ಲವೆ, ಎಲ್ಲಾ ಜೀವರುಗಳೆಲ್ಲರೂ ಒಟ್ಟಾಗಿರುತ್ತಾರೆಯೇ? ಆದ್ದರಿಂದ ಅವನು ಜೀವಘನನು.⁵ ಮೂರುಮಾತ್ರಿಗಳ ಓಂಕಾರವನ್ನು ಬಲ್ಲ ಆ ಉಪಾಸಕನು ಈ ಜೀವಘನನಾದ ಹೆಚ್ಚಿನ ಹಿರಣ್ಯಗರ್ಭನಿಗಿಂತಲೂ ಹೆಚ್ಚಿನವನಾದ ಪರಮಾತ್ಮನೆಂಬ ಹೆಸರಿನ, ಪುರದಲ್ಲಿದ್ದುಕೊಂಡಿರುವ ಎಂದರೆ ಎಲ್ಲರ ಶರೀರಗಳಲ್ಲಿಯೂ ಅನುಪ್ರವೇಶಮಾಡಿರುವ⁷ ಪುರುಷನನ್ನು ಧ್ಯಾನಮಾಡುತ್ತಾ⁸ ಕಂಡುಕೊಳ್ಳುವನು. ಅಲ್ಲಿ ಎಂದರೆ ಈ ವಿಷಯದಲ್ಲಿ, ಈ ಹೇಳಿದ ವಿಷಯವನ್ನು ಬೆಳಗುವ ಈ ಎರಡು ಶ್ಲೋಕಗಳು, ಮಂತ್ರಗಳು, ಇರುತ್ತವೆ.

1. " ತೃತೀಯಮಾತ್ರಾರೂಪಃ " ಎಂಬುದನ್ನು ಮೂರನೆಯ ಮಾತ್ರಿಯ ರೂಪವನ್ನು ಹೊಂದಿ ಎಂದು ಕನ್ನಡಿಪಬೇಕು.
2. ಮೂರನೆಯ ಮಾತ್ರಿಯನ್ನು ಪ್ರಧಾನವಾಗಿ ಮಾಡಿಕೊಂಡು ಅಪರಬ್ರಹ್ಮವನ್ನು ಉಪಾಸನೆಮಾಡಿ ದರ ಫಲವಾಗಿ ಸೂರ್ಯಸಾಕ್ಷಾತ್ಕಾರ.
3. ಕ್ರಮಮುಕ್ತಿಯನ್ನೇ ಹೊಂದುತ್ತಾನೆ.
4. ಪಾಪದಿಂದ ಬಿಡುಗಡೆಯಾಗುವದೆಂಬುದೂ ಪರಬ್ರಹ್ಮದ ಉಪಾಸನೆಯೆಂಬುದನ್ನು ಸೂಚಿಸುತ್ತದೆ ಎಂದು ಸೂ. ಭಾ. ೧-೩-೧೩ ರಲ್ಲಿ.
5. ಲಿಂಗವು ಅಂತರಾತ್ಮನೆಂಬುದಕ್ಕೆ ಮುಂ. ಭಾ. ೨-೧-೯ ನೋಡಿ. ಲಿಂಗ ಸಮಷ್ಟಿಯೇ ಹಿರಣ್ಯಗರ್ಭನ ಉಪಾಧಿ.
6. ಜೀವಘನನೆಂದರೆ ಬ್ರಹ್ಮಲೋಕವೆಂದು ಸೂ. ಭಾ. ೧-೩-೧ ರಲ್ಲಿ ಲಕ್ಷಣಾರ್ಥವನ್ನೂ ಕೊಟ್ಟಿದೆ.
7. ತೈ. ೨-೬ ರ ಸೂಚನೆ.
8. ಮುಂ. ಭಾ. ೩-೧-೮. ಪರಾತ್ಪರನೆಂದರೆ ಪರಮಾತ್ಮನೇ ಎಂದು ಸೂ. ಭಾ. ೧-೩-೧೩ ರಲ್ಲಿ ಸೂಚಿಸಿದೆ.

ಉಪಸಂಹಾರ

ತಿಸ್ತೋ ಮಾತ್ರಾ ಮೃತ್ಯುಮತ್ಯಃ ಪ್ರಯುಕ್ತಾ
 ಅನ್ಯೋನ್ಯಸಕ್ತಾ ಅನವಿಪ್ರಯುಕ್ತಾಃ |
 ಕ್ರಿಯಾಸು ಬಾಹ್ಯಾಭ್ಯಂತರಮಧ್ಯಮಾಸು
 ಸಮ್ಯಕ್ಪ್ರಯುಕ್ತಾಸು ನ ಕವ್ಪತೇ ಜ್ಞಃ

|| ೬ ||

೬. ಅನ್ಯೋನ್ಯಸಕ್ತವಾಗಿರುವ ಮೂರು ಮಾತ್ರೈಗಳು ಅನವಿಪ್ರಯುಕ್ತವಾಗಿ ಪ್ರಯೋಗಿಸಲ್ಪಟ್ಟರೆ ಮೃತ್ಯುವಂತವಾಗಿರುವವು. ಹೊರಗಿನ, ಒಳಗಿನ, ನಡುವಿನ ಕ್ರಿಯೆಗಳು ಚೆನ್ನಾಗಿ ಪ್ರಯೋಗಿಸಲ್ಪಟ್ಟರೆ ಜ್ಞಾನಿಯು ಅಲುಗಾಡುವದಿಲ್ಲ.

(ಭಾಷ್ಯ)

೨೪. ತಿಸ್ತಃ ತ್ರಿಸಂಖ್ಯಾಕಾಃ ಅಕಾರೋಕಾರಮಕಾರಾಖ್ಯಾಃ ಓಂಕಾರಸ್ಯ ಮಾತ್ರಾಃ | ಮೃತ್ಯುಮತ್ಯಃ ಮೃತ್ಯುರ್ಯಾಸಾಂ ವಿದ್ಯತೇ ತಾ ಮೃತ್ಯುಮತ್ಯಃ ಮೃತ್ಯುಗೋಚರಾತ್ ಅನತಿಕ್ರಾಂತಾಃ | ಮೃತ್ಯುಗೋಚರಾ ಏವ ಇತ್ಯರ್ಥಃ | ತಾ ಆತ್ಮನೋ ಧ್ಯಾನಕ್ರಿಯಾಸು ಪ್ರಯುಕ್ತಾಃ | ಕಿಂ ಚ ಅನ್ಯೋನ್ಯಸಕ್ತಾ ಇತರೇತರಸಂಬದ್ಧಾಃ | ಅನವಿಪ್ರಯುಕ್ತಾಃ ವಿಶೇಷೇಣ ಏಕೈಕವಿಷಯೇ ಏವ ಪ್ರಯುಕ್ತಾಃ ನಿಪ್ರಯುಕ್ತಾಃ ; ನ ತಥಾ ವಿಪ್ರಯುಕ್ತಾಃ ಅವಿಪ್ರಯುಕ್ತಾಃ ; ನ ಅವಿಪ್ರಯುಕ್ತಾಃ ಅನವಿಪ್ರಯುಕ್ತಾಃ | ಕಿಂ ತರ್ಹಿ ? ವಿಶೇಷೇಣ ಏಕಸ್ಮಿನ್ (ಪ್ರಯುಕ್ತಾ ಏವ¹) ಧ್ಯಾನಕಾಲೇ | ತಿಸ್ತಸು ಕ್ರಿಯಾಸು ಬಾಹ್ಯಾಭ್ಯಂತರಮಧ್ಯಮಾಸು ಜಾಗ್ರತ್ಸ್ವಪ್ನಸುಷುಪ್ತಸ್ಥಾನಪುರುಷಾಭಿಧ್ಯಾನಲಕ್ಷಣಾಸು ಯೋಗಕ್ರಿಯಾಸು² ಸಮ್ಯಕ್ ಪ್ರಯುಕ್ತಾಸು ಸಮ್ಯಕ್ ಧ್ಯಾನಕಾಲೇ ಪ್ರಯೋಜಿತಾಸು ನ ಕವ್ಪತೇ ನ ಚಲತಿ ಜ್ಞಃ ಯೋಗೀ ಯಥೋಕ್ತವಿಭಾಗಜ್ಞಃ ಓಂಕಾರಸ್ಯ ಇತ್ಯರ್ಥಃ | ನ ತಸ್ಯ ಏವಂವಿದಃ ಚಲನಮ್ ಉಪಪದ್ಯತೇ | ಯಸ್ಮಾತ್ ಜಾಗ್ರತ್ಸ್ವಪ್ನಸುಷುಪ್ತಪುರುಷಾಃ ಸಹ ಸ್ಥಾನೈಃ ಮಾತ್ರಾತ್ರಯರೂಪೇಣ ಓಂಕಾರಾತ್ಮರೂಪೇಣ ದೃಷ್ಟಾಃ | ಸ ಹಿ ಏವಂವಿದ್ವಾನ್ ಸರ್ವಾತ್ಮಭೂತಃ ಓಂಕಾರಮಯಃ ಕುತೋ ವಾ ಚಲೇತ್ ಕಸ್ಮಿನ್ ವಾ ? ||

(ಭಾಷ್ಯಾರ್ಥ)

ಓಂಕಾರದ ಮೂರು (ಮಾತ್ರೈ)ಗಳು ಎಂದರೆ ಆಕಾರ, ಉಕಾರ, ಮಕಾರ ಎಂಬ ಮೂರು ಸಂಖ್ಯೆಯ ಮಾತ್ರೈಗಳು ಮೃತ್ಯುವಂತವಾಗಿರುವವು. ಮೃತ್ಯುವಂತ

1. ಈ ಮಾತುಗಳು ಭಾಷ್ಯದಲ್ಲಿ ಕೈಬಿಟ್ಟುಹೋಗಿವೆ ಎಂದು ಕಲ್ಪಿಸಲಾಗಿದೆ.
2. “ಯುಕ್ತಾಸು” ಎಂದು ವಾ|| ಪಾಠದಲ್ಲಿ ಹೆಚ್ಚಾಗಿದೆ.

ವಾಗಿರುವವು ಎಂದರೆ ಮೃತ್ಯುವು ಅವಕ್ಕೆ ಇರುತ್ತದೆ, ಮೃತ್ಯುವಿನ ವಿಷಯವನ್ನು ಅವು ಮೀರಿರುವದಿಲ್ಲ ; ಮೃತ್ಯುವಿಗೆ ಗೋಚರವಾದವುಗಳೇ ಆಗಿರುತ್ತವೆ ಎಂದರ್ಥ.¹ ಅವು ತಮ್ಮ² ಧ್ಯಾನಕ್ರಿಯೆಗಳಲ್ಲಿ ಪ್ರಯೋಗಿಸಲ್ಪಟ್ಟರೆ ಮತ್ತು ಅನ್ಯೋನ್ಯಸಕ್ತ ವಾಗಿರುವ ಎಂದರೆ ಒಂದಕ್ಕೊಂದಕ್ಕೆ ಸಂಬಂಧಪಟ್ಟಿರುವ (ಈ ಮಾತೃಗಳು) ಅನವಿ ಪ್ರಯುಕ್ತವಾಗಿ (ಪ್ರಯೋಗಿಸಲ್ಪಟ್ಟರೆ)-ವಿಶೇಷವಾಗಿ ಒಂದೊಂದು ವಿಷಯದಲ್ಲಿಯೇ ಪ್ರಯೋಗಿಸಿದರೆ ವಿಪ್ರಯುಕ್ತ(ವೆನಿಸುವವು); ಹಾಗೆ ವಿಪ್ರಯುಕ್ತವಾಗದೆ ಇದ್ದರೆ ಅವಿಪ್ರಯುಕ್ತ(ವಾಗುವವು); ಅವಿಪ್ರಯುಕ್ತವಾಗದೆ ಅನವಿಪ್ರಯುಕ್ತವಾಗಿ (ಪ್ರಯೋ ಗಿಸಲ್ಪಟ್ಟರೆ)-(ಅವಿಪ್ರಯುಕ್ತವಾಗಿ ಅಲ್ಲ,) ಮತ್ತೇನೆಂದರೆ ವಿಶೇಷವಾಗಿ (ಪ್ರಯುಕ್ತವೇ ಆದರೆ³ ಮೃತ್ಯುವಂತವಾಗಿರುವವು).

ಧ್ಯಾನಕಾಲದಲ್ಲಿ ಹೊರಗಿನ, ಒಳಗಿನ ಮತ್ತು ನಡುವಿನ ಎಂದರೆ ಎಚ್ಚರ, ಕನಸು, ತನಿದ್ರೆ-ಎಂಬ (ಮೂರು)ವಸ್ಥೆಗಳ ಪುರುಷರನ್ನು ಅಭಿಧ್ಯಾನಮಾಡುವದೆಂಬ ಮೂರು ಕ್ರಿಯೆಗಳೂ (ಮೂರು) ಯೋಗಕ್ರಿಯೆಗಳೂ ಚೆನ್ನಾಗಿ ಪ್ರಯೋಗಿಸಲ್ಪಟ್ಟರೆ⁴ ಜ್ಞಾನಿಯು ಎಂದರೆ ಹಿಂಕಾರದ ಈ ಹೇಳಿದ ವಿಭಾಗವನ್ನು ಬಲ್ಲ-ಯೋಗಿಯು ಎಂದರ್ಥ⁵ ; (ಅನನು) ಅಲುಗಾಡುವದಿಲ್ಲ, ಚಲಿಸುವದಿಲ್ಲ ಎಂದರ್ಥ. ಹೀಗೆ ಅರಿತ⁶ ಅನನಿಗೆ ಚಲನವೆಂಬುದು ಎಂದಿಗೂ ಆಗುವ ಹಾಗಿಲ್ಲ;

1. 'ಮುಂದೆ ಹೇಳುವಂತೆ ಒಂದೊಂದು ವಿಷಯಕ್ಕೇ ಸಂಬಂಧಪಟ್ಟಿದ್ದರೆ ಅವುಗಳ ಧ್ಯಾನವು ಅನಿತ್ಯಫಲವನ್ನು ಮಾತ್ರ ಕೊಡುವದು.

2. " ಅತ್ನು ಧ್ಯಾನಕ್ರಿಯೆಗಳಲ್ಲಿ " ಎಂಬುದಕ್ಕಿಂತ " ತಮ್ಮ ಧ್ಯಾನಕ್ರಿಯೆಗಳಲ್ಲಿ " ಎಂದು ಅರ್ಥಮಾಡುವದರಲ್ಲಿ ಸ್ವಾರಸ್ಯ ಹೆಚ್ಚು. ಆಯಾ ಮಾತ್ರೆಯನ್ನು ಮಾತ್ರ ಧ್ಯಾನಿಸಿದರೆ ಅನಿತ್ಯಫಲ ಎಂದರ್ಥ.

3. " ವಿಶೇಷೇಣ " ಎಂಬ ಮಾತಿನ ಮುಂದೆ " ಪ್ರಯುಕ್ತಾ ಏವ " ಎಂದಿರಬೇಕು. ವಿ-ವಿಶೇಷವಾಗಿ (ಒಂದೊಂದರಲ್ಲಿಯೇ) ಪ್ರಯುಕ್ತಾಃ-ಪ್ರಯೋಗಿಸಲ್ಪಟ್ಟವು. ಅವಿ ಪ್ರಯುಕ್ತಾಃ ಎಂದರೆ ಹಾಗೆ ಪ್ರಯೋಗಿಸಲ್ಪಡದೆ ಇರುವವು. ಅನವಿಪ್ರಯುಕ್ತಾಃ ಎಂದರೆ ಅವಿಪ್ರಯುಕ್ತವಾಗದೆ ಎಂದರೆ ವಿಪ್ರಯುಕ್ತವಾಗಿಯೇ ಇರುವವುಗಳು ಎಂದು ವಿಗ್ರಹವಾಕ್ಯ ಕಥನ. ಒಂದೊಂದೇ ಅವಸ್ಥೆಯ ಪುರುಷನನ್ನು ಧ್ಯಾನಮಾಡುವದಕ್ಕೆ ಮಾತೃಗಳನ್ನು ಪ್ರಯೋಗಿಸಿದರೆ ಅವು ಮೃತ್ಯುವಂತಾಗುವವು ಎಂದು ಅಭಿಪ್ರಾಯ.

4. ಒಟ್ಟುಗೂಡಿಸಿ ಹಿಂಕಾರವಾಗಿ ಮಾಡಿಕೊಂಡು ಪರಮಪುರುಷನನ್ನೇ ಧ್ಯಾನ ಮಾಡಿದರೆ ಎಂದರ್ಥ.

5. ಹಿಂಕಾರೋಪಾಸಕನನ್ನೇ ಇಲ್ಲಿ " ಜ್ಞಃ " ಎಂದು ಕರೆದಿದೆ. ಗೀ. ಭಾ. ೮-೧೨.

6. ಸಾಕ್ಷಾತ್ಕಾರಮಾಡಿಕೊಂಡಿರುವ.

ಏಕೆಂದರೆ ಎಚ್ಚರ, ಕನಸು, ತನಿನಿದ್ರೆ—ಇವುಗಳ ಪುರುಷರು (ಅ) ಅವಸ್ಥೆಗಳೊಡನೆ ಮೂರುಮಾತೃಗಳ ರೂಪದ ಓಂಕಾರಾತ್ಮರೂಪದಿಂದಲೇ ಸಾಕ್ಷಾತ್ಕಾರಿಸಲ್ಪಟ್ಟಿರುತ್ತಾರೆ.¹ ಹೀಗೆಂದು ಅರಿತುಕೊಂಡಿರುವ ಆ ಉಪಾಸಕನು ಸರ್ವಾತ್ಮನಾಗಿ ಓಂಕಾರಮಯನಾಗಿರುವುದರಿಂದ ಏತರಿಂದ ಎಲ್ಲಿಗೆ ಜಲಿಸಿಯಾನು?²

(ಭಾಷ್ಯ)

೮೫. ಸರ್ವಾರ್ಥಸಂಗ್ರಹಾರ್ಥೋ ದ್ವಿತೀಯೋ ಮನ್ತ್ರಃ—

(ಭಾಷ್ಯಾರ್ಥ)

(ಇದುವರೆಗೆ ಹೇಳಿರುವ) ವಿಷಯವನ್ನೆಲ್ಲ³ ಸಂಗ್ರಹಿಸಿ ತಿಳಿಸುವುದಕ್ಕೆ (ಈ) ಎರಡನೆಯ ಮಂತ್ರವು (ಬಂದಿದೆ):-

ಋಗ್ವಿರೇತಂ ಯಜುರ್ಭಿರನ್ತರಿಕ್ಷಂ

ಸಾಮಭಿಯತ್ತ್ವತ್ಯವಯೋ ವೇದಯಂತೇ |

ತಮೋಂಕಾರೇಣೈವಾಯತನೇನಾನ್ವೇತಿ ವಿದ್ವಾನ್

ಯತ್ತ್ವಚ್ಛಾನ್ತಮಜರಮಮೃತಮಭಯಂ ಪರಂ ಚೇತಿ || ೭ ||

೭. ಋಕ್ಕುಗಳಿಂದ ಈ (ಲೋಕವನ್ನು), ಯಜುಸ್ಸುಗಳಿಂದ ಅಂತರಿಕ್ಷವನ್ನು, ಸಾಮಗಳಿಂದ ಯಾವದನ್ನು ಕವಿಗಳು ತಿಳಿದಿರುವರೋ ಅದನ್ನು ಓಂಕಾರವೆಂಬ ಆಯತನದಿಂದಲೇ ವಿದ್ವಾಂಸನು ಹೊಂದುತ್ತಾನೆ. ಯಾವದು ಶಾಂತವಾಗಿ ಮುಪ್ಪಿಲ್ಲದೆ ಮರಣವಿಲ್ಲದೆ ಭಯವಿಲ್ಲದೆ ಇರುವದೋ ಆ ಪರ (ಬ್ರಹ್ಮವನ್ನು ಹೊಂದುತ್ತಾನೆ).

(ಭಾಷ್ಯ)

೮೬. ಋಗ್ವಿಃ ಏತಂ ಲೋಕಂ ಮನುಷ್ಯೋಪಲಕ್ಷಿತಮ್ | ಯಜುರ್ಭಿಃ ಅನ್ತರಿಕ್ಷಂ ಸೋಮಾಧಿಸ್ಥಿತಮ್ | ಸಾಮಭಿಃ ಯತ್ ತತ್ ಬ್ರಹ್ಮಲೋಕಃ ಇತಿ

1. ಆಕಾರವು ಎಚ್ಚರ ಮತ್ತು ವೈಶ್ವಾನರ; ಉಕಾರವು ಕನಸು ಮತ್ತು ತೈಜಸ; ಮಹಾರವು ಸುಷುಪ್ತಿ ಮತ್ತು ಪ್ರಾಜ್ಞ. ಅವರೆ ಓಂಕಾರವು ಈ ಮೂರು ಅವಸ್ಥೆಗಳಿಗೂ ಸೇರಿರುವ ಪರಮಾತ್ಮನೇ ಎಂದು ಓಂಕಾರೋಪಾಸಕನು ಸಾಕ್ಷಾತ್ಕಾರಮಾಡಿಕೊಂಡಿರುತ್ತಾನೆ. ವೈಶ್ವಾನರಾದಿರೂಪದಿಂದ ತೋರುವ ಪುರುಷರು ಈ ಪರಮಾತ್ಮನಿಗಿಂತ ಬೇರೆಯಲ್ಲ. ಇವನನ್ನೇ ಅಜ್ಜರು ಆಯಾ ವಿಶೇಷರೂಪದಿಂದ ಕಾಣುತ್ತಾರೆ ಎಂಬುದು ಸಾಕ್ಷಾತ್ಕಾರದಿಂದಾದ ತಿಳಿವಳಿಕೆ.

2. ಪರಮಾತ್ಮರೂಪವಾದ ಓಂಕಾರವೇ ನಾನು ಎಂಬ ಅರಿವಾಗಿರುವವನಿಗೆ ಎರಡನೆಯದಾಗಿ ಏನೂ ಉಳಿದಿರುವದಿಲ್ಲ; ಆದ್ದರಿಂದ ಅವನಿಗೆ ವಿಶೇಷವೆಂಬುದಿಲ್ಲ.

3. ಓಂಕಾರದ ಉಪಾಸನೆಯಿಂದ ಪರಾಪರಬ್ರಹ್ಮಗಳ ಪ್ರಾಪ್ತಿಯಾಗುವದೆಂಬುದನ್ನು.

ತೃತೀಯಂ ಕವಯಃ ಮೇಧಾವಿನಃ ವಿದ್ಯಾವನ್ತಃ ಏವ ನಾವಿದ್ವಾಂಸಃ ವೇದಯನ್ತ್ರೇ | ತಂ ತ್ರಿವಿಧಂ ಲೋಕಮ್ ಓಂಕಾರೇಣ ಸಾಧನೇನ ಅಪರಬ್ರಹ್ಮಲಕ್ಷಣಮ್ ಅನ್ವೇತಿ ಅನುಗಚ್ಛತಿ ವಿದ್ವಾನ್ | ತೇನೈವ ಓಂಕಾರೇಣ ಯತ್ ತತ್ ಪರಂ ಬ್ರಹ್ಮ ಅಕ್ಷರಂ ಸತ್ಯಂ ಪುರುಷಾಖ್ಯಂ ಶಾನ್ತಂ ವಿಮುಕ್ತಜಾಗ್ರತ್ಸ್ವಪ್ನಸುಷುಪ್ತಾದಿವಿಶೇಷಂ ಸರ್ವ ಪ್ರಪಂಚವಿವರ್ಜಿತಮ್ ಅತ ಏವ | ಅಜರಂ ಜರಾವಿವರ್ಜಿತಮ್ | ಅವ್ಯತಂ ಮೃತ್ಯು ವರ್ಜಿತಮ್ ಅತ ಏವ | ಯಸ್ಮಾತ್ ಜರಾದಿವಿಕ್ರಿಯಾರಹಿತಮ್ ಅತಃ ಅಭಯಮ್ | ಯಸ್ಮಾದೇವ ಅಭಯಂ ತಸ್ಮಾತ್ ಪರಂ ನಿರತಿಶಯಮ್ | ತದಪಿ ಓಂಕಾರೇಣೈವ ಆಯತನೇನ ಗಮನಸಾಧನೇನ ಅನ್ವೇತಿ ಇತ್ಯರ್ಥಃ | ಇತಿಶಬ್ದಃ ವಾಕ್ಯಪರಿ ಸಮಾಪ್ತಾರ್ಥಃ ||

(ಭಾಷ್ಯಾರ್ಥ)

ಮುಕ್ಯುಗಳಿಂದ¹ ಈ ಲೋಕವನ್ನು ಮನುಷ್ಯ (ಜನ್ಮವೆಂಬ) ಉಪಲಕ್ಷಣವುಳ್ಳ (ಈ ಲೋಕವನ್ನು)²; ಯಜುಸ್ಸುಗಳಿಂದ ಸೋಮನು ಆಳುತ್ತಿರುವ ಅಂತರಿಕ್ಷ (ಲೋಕ)ವನ್ನು; ಸಾಮಗಳಿಂದ ಮೂರನೆಯದಾದ ಬ್ರಹ್ಮಲೋಕವೆಂದು ಕವಿಗಳು ಎಂದರೆ (ರಹಸ್ಯವನ್ನು) ಬಲ್ಲ ಉಪಾಸಕರೇ ಹೊರತು ಉಪಾಸಕರಲ್ಲದವರು ಯಾವ ದನ್ನು ಅರಿಯರೋ ಅದನ್ನು³-ಅಪರಬ್ರಹ್ಮರೂಪವಾದ⁴ ಈ ಮೂರು ಬಗೆಯ ಲೋಕವನ್ನೂ ಓಂಕಾರವೆಂಬ ಸಾಧನದಿಂದ ಉಪಾಸಕನು ಹೊಂದುತ್ತಾನೆ, ಹೋಗಿ ಸೇರುತ್ತಾನೆ. ಅದೇ ಓಂಕಾರದಿಂದಲೇ⁵ ಯಾವದು ಪುರುಷನೆಂಬ ಹೆಸರಿನ

1. ಮುಗ್ಧೋಪನಿಷದ ಅಕಾರಮಾತ್ರಿಯ ಜ್ಞಾನದಿಂದೊಡಗೂಡಿ ಓಂಕಾರವನ್ನು ಉಪಾಸನೆಮಾಡಿದ್ದರಿಂದ ಹೀಗೆಯೇ “ಯಜುಸ್ಸುಗಳಿಂದ, ಸಾಮಗಳಿಂದ” ಎಂದರೆ ಉಪಾಸನಾತ್ರಿಯ ಜ್ಞಾನದಿಂದ, ಮುಕ್ತಾರವಾತ್ರಿಯ ಜ್ಞಾನದಿಂದ, ಕೂಡಿದ ಓಂಕಾರವನ್ನು ಉಪಾಸನೆಮಾಡಿದ್ದರಿಂದ ಎಂದರ್ಥವನ್ನು ಮಾಡಬೇಕು.


2. ಈ ಲೋಕದಲ್ಲಿ ಉಳಿದ ಪ್ರಾಣಿಗಳೂ ಇವೆಯಾದರೂ ಕರ್ಮಜ್ಞಾನಗಳಿಗೆ ಅಧಿಕಾರವಿರುವ ಮನುಷ್ಯರನ್ನೇ ಹೆಗ್ಗುರುತಾಗಿ ಹೇಳಿದೆ.

3. ಹಿರಣ್ಯಗರ್ಭನನ್ನು ಉಪಾಸನೆಮಾಡಿರುವ ಮಹನೀಯರು ಮಾತ್ರ ಬ್ರಹ್ಮಲೋಕವನ್ನು ಬಲ್ಲರು. ಮೂರನೆಯ ಮಾತ್ರಿಯ ಉಪಾಸನೆಯನ್ನು ಪ್ರತ್ಯೇಕವಾಗಿ ಹೇಳದೆ ಇದ್ದರೂ ೫ ನೆಯ ಮಂತ್ರದಲ್ಲಿ ಅದೂ ಅಡಕವಾಗಿದೆ ಎಂಬುದಕ್ಕೆ ಈ ಭಾಷ್ಯವು ಗಮನಕವು.

4. ಪರಬ್ರಹ್ಮವಲ್ಲದೆ ಬ್ರಹ್ಮ ಅಪರಬ್ರಹ್ಮಲಕ್ಷಣವಾದ ಫಲವೇ.

5. ಯಾವ ಓಂಕಾರದ ಉಪಾಸನೆಯಿಂದ ಅಪರಬ್ರಹ್ಮವನ್ನು ಪಡೆಯುವರೋ ಅದರ ಉಪಾಸನೆಯಿಂದಲೇ ಎಂದರ್ಥ. ಒಂದು ಮಾತ್ರ, ಎರಡು ಮಾತ್ರ-ಎಂದು ಹೇಳಿರುವಾಗ ಬರಿಯ ಮಾತ್ರಗಳ ಉಪಾಸನೆಯಲ್ಲವೆಂದೂ ಆಯಾ ಮಾತ್ರಗಳ ಅರಿವಿನಿಂದ ಕೂಡಿ ಓಂಕಾರವನ್ನು ಉಪಾಸನೆಮಾಡುವದೆಂದೂ ಭಾಷ್ಯಕಾರರ ಅಭಿಪ್ರಾಯವು. “ಈ ಓಮ್ ಎಂಬ ಅಕ್ಷರದಿಂದಲೇ” ಎಂಬ ೫ ನೆಯ ಮಂತ್ರದ ಅವಧಾರಣೆಗೆ ಇದೇ ಅಭಿಪ್ರಾಯ.

ಸತ್ಯವಾದ ಅಕ್ಷರವೋ¹ ಆ ಪರಬ್ರಹ್ಮವನ್ನೂ ಶಾಂತವಾದ ಮುಕ್ತಸ್ವರೂಪವಾದ ಎಚ್ಚರ, ಕನಸು, ತನಿನ್ನಿದ್ರೆ-ಮುಂತಾದ ಯಾವ ವಿಶೇಷವೂ ಇಲ್ಲದ ಯಾವ ಪ್ರಪಂಚವೂ ಇಲ್ಲದ², ಆದ್ದರಿಂದಲೇ ಅಜರವಾಗಿರುವ ಎಂದರೆ ಮುಪ್ಪಿಲ್ಲದ, ಆದ್ದರಿಂದಲೇ ಅವ್ಯತವಾದ ಎಂದರೆ ಮರಣವಿಲ್ಲದ, ಮುಪ್ಪೇ ಮುಂತಾದ ವಿಕಾರಗಳಿಲ್ಲದಿರುವದರಿಂದ ಅಭಯವಾಗಿರುವ, ಅಭಯವಾಗಿರುವದರಿಂದಲೇ ಸರವಾದ, ಎಂದರೆ ತನಗಿಂತ ಮಿಗಿಲಿಲ್ಲದ (ಬ್ರಹ್ಮವು ಯಾವದೋ) ಅದನ್ನೂ-ಓಂಕಾರವೆಂಬ ಆಯತನದಿಂದಲೇ ಎಂದರೆ (ಆ) ಗತಿಸಾಧನದಿಂದಲೇ ಹೊಂದುತ್ತಾನೆ ಎಂದರ್ಥ. (ಕೊನೆಯಲ್ಲಿ) ಇತಿ ಎಂಬ ಮಾತನ್ನು ಪ್ರಯೋಗಿಸಿರುವದು ವಾಕ್ಯವು³ ಮುಗಿಯಿತೆಂದು ತಿಳಿಸುವದಕ್ಕೆ.



1. ಮುಂದಕದಲ್ಲಿ ಹೇಳಿದ ಅಕ್ಷರವನ್ನೂ ಉಪಾಸನೆಯಿಂದ ವಡೆಯಬಹುದೆಂದು ಭಾಷ.
2. “ ಜಾಗ್ರತ್ಸ್ವಪ್ನಸುಷುಪ್ತಾದಿವಿಶೇಷಸರ್ವಪ್ರಪಂಚವರ್ಜಿತಮ್ ” ಎಂಬ ಅ|| ಪಾಠದಲ್ಲಿ ವಿಶೇಷಗಳೆಂಬ ಯಾವ ಪ್ರಪಂಚವೂ ಇಲ್ಲದ ಎಂದರ್ಥ.
3. ಈ ಪ್ರಶ್ನೆಯು.

ಆರನೆಯ ಪ್ರಶ್ನೆ

ಈ ಪ್ರಶ್ನೆಯ ಸಂಬಂಧ

(ಭಾಷ್ಯ)

೮೭. “ಅಥ ಹೈನಂ ಸುಕೇಶಾ ಭಾರದ್ವಾಜಃ ಪಪ್ರಚ್ಛ” | ಸಮಸ್ತಂ ಜಗತ್ ಕಾರ್ಯಕರಣಲಕ್ಷಣಂ¹ ಸಹ ವಿಜ್ಞಾನಾತ್ಮನಾ ಪರಸ್ಮಿನ್ ಅಕ್ಷರೇ ಸುಷುಪ್ತಿಕಾಲೇ ಸಂಪ್ರತಿಷ್ಠತೇ ಜಗತ್ ತತ ಏವೋತ್ಪದ್ಯತೇ ಇತಿ ಸಿದ್ಧಂ ಭವತಿ | ನ ಹಿ ಅಕಾರಣೇ ಕಾರ್ಯಸ್ಯ ಸಂಪ್ರತಿಷ್ಠಾನಮ್ ಉಪಪದ್ಯತೇ | ಉಕ್ತಂ ಚ “ಆತ್ಮನ ಏಷ ಪ್ರಾಣೋ ಜಾಯತೇ” (೩-೩) ಇತಿ | ಜಗತ್ಪಶ್ಯ ಯನ್ಮೂಲಂ ತತ್ಪರಿಜ್ಞಾನಾತ್ ಪರಂ ಶ್ರೇಯಃ ಇತಿ ಸರ್ವೋಪನಿಷದಾಂ ನಿಶ್ಚಿತೋದ್ದೇಶಃ | ಅನನ್ತರಂ ಜೋಕ್ತಮ್ “ಸ ಸರ್ವಜ್ಞಃ ಸರ್ವೋ ಭವತಿ” (೪-೧೦) ಇತಿ | ವಕ್ತವ್ಯಂ ಚ ಕ್ವ ತರ್ಹಿ ತದಕ್ಷರಂ ಸತ್ಯಂ ಪುರುಷಾಖ್ಯಂ ವಿಜ್ಞೇಯಮ್ ಇತಿ | ತದರ್ಥೋದಯಂ ಪ್ರಶ್ನ ಆರಭ್ಯತೇ | ವೃತ್ತಾ ನ್ವಾಖ್ಯಾನಂ ಚ ವಿಜ್ಞಾನಸ್ಯ ದುರ್ಲಭತ್ವಖ್ಯಾಸನೇನ ತಲ್ಲಭ್ಯಾರ್ಥಂ ಮುಮುಕ್ಷೂಣಾಂ ಯತ್ನ ವಿಶೇಷೋತ್ಪಾದನಾರ್ಥಮ್² ||

(ಭಾಷ್ಯಾರ್ಥ)

“ಅಥ ಹೈನಂ ಸುಕೇಶಾ ಭಾರದ್ವಾಜಃ ಪಪ್ರಚ್ಛ” ಆಗ ಈತನನ್ನು ಸುಕೇಶ ಭಾರದ್ವಾಜನು ಕೇಳಿದನು (ಎಂಬ ಆರನೆಯ ಪ್ರಶ್ನೆಯ ಸಂಬಂಧವೇನೆಂದರೆ): ಸುಷುಪ್ತಿಕಾಲದಲ್ಲಿ ಕಾರ್ಯಕರಣರೂಪನಾಗಿರುವ ಜಗತ್ತೆಲ್ಲವೂ ವಿಜ್ಞಾನಾತ್ಮನೊಡನೆ ಪರಮಾತ್ಮನಾದ ಅಕ್ಷರದಲ್ಲಿ ಸೇರಿಹೋಗುತ್ತದೆ ಎಂದು ಹಿಂದೆ (೪-೧೦) ರಲ್ಲಿ ಹೇಳಿದ್ದಾಗಿದೆ. ಪ್ರಲಯದಲ್ಲಿಯೂ ಅದೇ ಅಕ್ಷರದಲ್ಲಿ ಜಗತ್ತು ಸೇರಿಹೋಗುತ್ತದೆಯೆಂದೂ ಅದರಿಂದಲೇ ಉಂಟಾಗುತ್ತದೆಯೆಂದೂ (ನ್ಯಾಯ) ಸಾಮರ್ಥ್ಯದಿಂದ³ ಸಿದ್ಧವಾಗುತ್ತದೆ.⁴ ಏಕೆಂದರೆ ಕಾರಣವನ್ನು ಬಿಟ್ಟು ಮತ್ತೇತ

1- “ಕಾರ್ಯಕರಣಲಕ್ಷಣಮ್” ಎಂದು ಅಚ್ಚಿನಪುಸ್ತಕಗಳಲ್ಲಿರುವದನ್ನು ಹೀಗೆಂದು ತಿದ್ದಿಕೊಂಡಿವೆ.

2. “ಯತ್ನವಿಶೇಷೋಪಾದಾನಾರ್ಥಂ” ಎಂದು ಆ|| ವಾ|| ಪಾಠ; ಇಲ್ಲಿ ಕೊಟ್ಟಿರುವದು ಮೈ|| ಪಾಠ.

3. ಸುಷುಪ್ತಿಯಂತೆಯೇ ಪ್ರಲಯವೂ ಕಾರ್ಯವಿಲ್ಲದ ಆನಂದ ಎಂಬುದು ನ್ಯಾಯ. ಈ ಆನಂದಗಳಲ್ಲಿ ಜಗತ್ತು ಕಾರಣವಿದ್ಯೆಯಲ್ಲಿ ಲಯವಾಗುತ್ತದೆ ಎಂಬ ವಾದವು ಈ ಭಾಷ್ಯಕ್ಕೆ ವಿರುದ್ಧ.

4. ಈ ಜ್ಞಾನದಿಂದ ಅಕ್ಷರವು ನಿಷ್ಪ್ರಪಂಚವೆಂದು ಏರ್ಪಡುತ್ತದೆ.

ರಲ್ಲಿಯೂ ಕಾರ್ಯವು ಲಯವಾಗುವದೆಂಬುದು ಹೊಂದುವದೇ ಇಲ್ಲ. “ಆತ್ಮನಿಂದ ಈ ಪ್ರಾಣನು ಹುಟ್ಟುತ್ತಾನೆ” (೩-೩) ಎಂದು ಹಿಂದೆ ಹೇಳಿಯೂ ಇರುತ್ತದೆ.¹ ಮತ್ತು ಜಗತ್ತಿನ ಕಾರಣವು ಯಾವದೋ ಅದರ ಅರಿವಿನಿಂದ ಹೆಚ್ಚಿನ ಶ್ರೇಯಸ್ಸು (ಆಗುತ್ತದೆ) ಎಂಬುದು ಉಪನಿಷತ್ತುಗಳಲ್ಲಿಲ್ಲ ನಿಶ್ಚಯವಾಗಿರುವ ವಿಷಯವಾಗಿರುತ್ತದೆ.² “ಆ ಸರ್ವಜ್ಞನು ಸರ್ವವೂ ಆಗುವನು” (೪-೧೦) ಎಂದು ಆ ಬಳಿಕ ಹೇಳಿರುತ್ತದೆ.³ ಹಾಗಾದರೆ ಆ ಪುರುಷನೆಂಬ ಹೆಸರಿನ ಸತ್ಯವಾದ ಅಕ್ಷರವನ್ನು ಎಲ್ಲಿ ಅರಿತುಕೊಳ್ಳಬೇಕು? ಎಂಬುದನ್ನು (ಈಗ) ಹೇಳಬೇಕಾಗಿರುತ್ತದೆ. ಅದಕ್ಕಾಗಿ ಈ ಪ್ರಶ್ನೆಯನ್ನು ಪ್ರಾರಂಭಿಸಿರುತ್ತದೆ.

ಹಿಂದೆ ನಡೆದ ವೃತ್ತಾಂತವನ್ನು ಹೇಳಿರುವುದು⁴ ಜ್ಞಾನವು ದಕ್ಕುವುದು ಕಷ್ಟವೆಂದು ತಿಳಿಸಿ ಅದನ್ನು ಪಡೆಯುವದಕ್ಕಾಗಿ ಮುಮುಕ್ಷುಗಳಲ್ಲಿ ಅಸಾಧಾರಣವಾದ ಯತ್ನವನ್ನುಂಟುಮಾಡುವದಕ್ಕಾಗಿ.⁵

ಸುಕೇಶನ ಪ್ರಶ್ನೆ : ಷೋಡಶಕಲೆಗಳ ಪುರುಷನಿರುವದೆಲ್ಲಿ ?

ಅಥ ಹೈನಂ ಸುಕೇಶಾ ಭಾರದ್ವಾಜಃ ಪಪ್ರಚ್ಛ ಭಗವನ್ ಹಿರಣ್ಯನಾಭಃ ಕೌಸಲ್ಯೋ ರಾಜಪುತ್ರೋ ಮಾಮುಪೇತ್ಯೈತಂ ಪ್ರಶ್ನಮಪ್ಯಚ್ಛತ | ಷೋಡಶಕಲಂ ಭಾರದ್ವಾಜ ಪುರುಷಂ ನೇತ್ಯತಮಹಂ ಕುಮಾರಮಬ್ರುವಂ ನಾಹನಿಮಂ ನೇದ ಯದ್ಯಹನಿಮಮನೇದಿಷಂ ಕಥಂ ತೇ ನಾವಕ್ಷ್ಯಮಿತಿ ಸಮೂಲೋ ನಾ ಏಷ ಪರಿಶುಷ್ಯತಿ ಯೋಃ ಸ್ವತಮಭಿನದತಿ ತಸ್ಮಾನ್ನಾರ್ಹಾಮ್ಯ ನೃತಂ ವಕ್ತುಂ ಸ ತೂಷ್ಣೀಂ ರಥಮಾರುಹ್ಯ ಪ್ರವನ್ರಾಜ | ತಂ ತ್ವಾ ಪೃಚ್ಛಾಮಿ ಕ್ವಾಸೌ ಪುರುಷ ಇತಿ || ೧ ||

1. ಆತ್ಮನಿಂದ ಪ್ರಾಣಾದಿಗಳು ಉಂಟಾಗುತ್ತವೆ ಎಂದು ಶ್ರುತಿಯು ಸ್ಪಷ್ಟವಾಗಿ ಹೇಳಿರುತ್ತದೆ ; ಆದ್ದರಿಂದ ಆತ್ಮನಲ್ಲಿಯೇ ಅದು ಲಯವಾಗುವದು ಯುಕ್ತವಾಗಿರುತ್ತದೆ.

2. ಜಗತ್ಕಾರಣನಾದ ಆತ್ಮನಲ್ಲಿ ಲಯವನ್ನು ಹೇಳಿರುವುದು ಆತ್ಮಸ್ವರೂಪವನ್ನು ತಿಳಿಸುವದಕ್ಕೇ ಎಂದು ಇದರಿಂದ ಏರ್ಪಡುತ್ತದೆ.

3. ಆತ್ಮನನ್ನು ತಿಳಿದರೇ ಸರಮಪುರುಷಾರ್ಥವೆಂಬುದನ್ನು ಈ ಶ್ರುತಿಯೂ ಹೇಳಿದಂತೆ ಆಯಿತು.

4. ಸುಕೇಶನು ತನ್ನ ಪ್ರಶ್ನೆಯನ್ನು ರಾಜಪುತ್ರನ ಕಥೆಯಿಂದ ಪ್ರಾರಂಭಿಸಿರುವುದು.

5. ರಾಜಪುತ್ರನೂ ಸುಕೇಶನೂ ಹೇಗೆ ಕಷ್ಟಪಟ್ಟು ಆತ್ಮನನ್ನು ಹೇಳುವ ಗುರುವನ್ನು ಹುಡುಕಿದರೋ ಹಾಗೆಯೇ ಉಳಿದ ಮುಮುಕ್ಷುಗಳೂ ಹುಡುಕಬೇಕೆಂದು ತಿಳಿಸುವದಕ್ಕೆ.

೧. ಆಮೇಲೆ ಸುಕೇಶಭಾರದ್ವಾಜನು ಈತನನ್ನು ಪ್ರಶ್ನೆ ಮಾಡಿದ ನೇನೆಂದರೆ: ಭಗವಂತನೆ, ರಾಜಪುತ್ರನಾದ ಕೌಸಲ್ಯಹಿರಣ್ಯನಾಭನು ನನ್ನ ಬಳಿಗೆ ಬಂದು ಈ ಪ್ರಶ್ನೆಯನ್ನು ಮಾಡಿದನು: “ ಭಾರದ್ವಾಜನೆ, ಷೋಡಶ ಕಲೆಗಳ ಪುರುಷನನ್ನು ಬಲ್ಲೆಯ?” ನಾನು ಆ ಕುಮಾರನಿಗೆ ಹೇಳಿದೆ ನೇನೆಂದರೆ: “ ನನಗೆ ಈ (ಪುರುಷನು) ಗೊತ್ತಿಲ್ಲ. ಈ (ಪುರುಷನನ್ನು) ನಾನು ಅರಿತಿದ್ದರೆ ಹೇಗೆತಾನೆ ನಿನಗೆ ಹೇಳದೆ ಇರುತ್ತಿದ್ದೆನು? ಯಾವನು ಸುಳ್ಳನ್ನು ಹೇಳುತ್ತಾನೋ ಅವನು ಬೇರು ಸಹಿತವಾಗಿ ಒಣಗಿಹೋಗುವನು ; ಆದ್ದರಿಂದ ನಾನು ಸುಳ್ಳು ಹೇಳಲಾರೆ.” ಅವನು ಸುಮ್ಮನೆ ರಥವನ್ನೇರಿ ಹೊರಟುಹೋದನು. ಆತನ ವಿಷಯವನ್ನು ನಿನ್ನನ್ನು ಕೇಳುತ್ತಿದೇನೆ. ಆ ಪುರುಷನು ಎಲ್ಲಿರುವನು?

(ಭಾಷ್ಯ)

೮೮. ಹೇ ಭಗವನ್ ಹಿರಣ್ಯನಾಭೋ ನಾಮತಃ ಕೋಸಲಾಯಾಂ ಭವಃ ಕೌಸಲ್ಯಃ ರಾಜಪುತ್ರಃ ಜಾತಿತಃ ಕ್ಷತ್ರಿಯಃ ಮಾಮ್ ಉಪೇತ್ಯ ಉಪಗಮ್ಯ ಏತಮ ಉಚ್ಯಮಾನಂ ಪ್ರಶ್ನಮ್ ಅಪೃಚ್ಛತ | ಷೋಡಶಕಲಂ ಷೋಡಶಸಂಖ್ಯಾಕಾಃ ಕಲ್ ಅನಯವಾ ಇವ ಆತ್ಮನಿ ಅವಿದ್ಯಾಧ್ಯಾರೋಪಿತರೂಪಾಃ ಯಸ್ಮಿನ್ ಪುರುಷೇ ಸೋಽಯಂ ಷೋಡಶಕಲಃ | ತಂ ಷೋಡಶಕಲಂ ಹೇ ಭಾರದ್ವಾಜ ಪುರುಷಂ ವೇತ್ಥ¹ ವಿಜಾನಾಸಿ? ತಮ್ ಅಹಂ ರಾಜಪುತ್ರಂ ಕುಮಾರಂ ಪೃಷ್ಠವನ್ತಮ್ ಅಬ್ರುವಮ್ ಉಕ್ತವಾನ್ ಅಸ್ಮಿ | ನಾಹಮ್ ಇಮಂ ವೇದ ಯಂ ತ್ವಂ ಪೃಚ್ಛಸಿ ಇತಿ | ಏವಮ್ ಉಕ್ತವತ್ಯಪಿ ಮಯಿ ಅಜ್ಞಾನಮ್ ಅಸಂಭಾವಯನ್ತಂ ತಮ್ ಅಜ್ಞಾನೇ ಕಾರಣಮ್: ಅವಾದಿಷಮ್ | ಯದಿ ಕಥಂಚಿತ್ ಅಹಮ್ ಇಮಂ ತ್ವಯಾ ಪೃಷ್ಠಂ ಪುರುಷಮ್ ಅವೇದಿಷಂ ವಿದಿತವಾನಸ್ಮಿ ಕಥಮ್ ಅತ್ಯಂತಶಿಷ್ಯಗುಣವತೇ ಅರ್ಥಿನೇ ತೇ ತುಭ್ಯಂ ನಾವಕ್ಷ್ಯಂ ನೋಕ್ತವಾನಸ್ಮಿ? ನ ಬ್ರೂಯಾಮ್ ಇತ್ಯರ್ಥಃ | ಭೂಯೋಽಪಿ ಅಪ್ರತ್ಯಯ ಮಿವ² ಅಲಕ್ಷ್ಯ ಪ್ರತ್ಯಾಯಯಿತುಮ್ ಅಬ್ರುವಮ್ | ಸಮೂಲಃ ಸಹ ಮೂಲೇನ ವೈ ಏಷಃ ಅನ್ಯಥಾ ಸನ್ತಮ್ ಅಶ್ಮಾನಮ್ ಅನ್ಯಥಾ ಕುರ್ವನ್ ಅನ್ಯತಮ್ ಅಯಥಾ ಭೂತಾರ್ಥಮ್ ಅಭಿನದತಿ ಯಃ ಸ ಪರಿಶುಷ್ಯತಿ ಶೋಷಮ್ ಉಪೈತಿ ಇಹಲೋಕ ಪರಲೋಕಾಭ್ಯಾಂ ವಿಚ್ಛಿದ್ಯತೇ ವಿನಶ್ಯತಿ | ಯತಃ ಏವಂ ಜಾನೇ ತಸ್ಮಾತ್ ನಾರ್ಹಾಮಿ ಅಹಮ್ ಅನ್ಯತಂ ವಕ್ತುಂ ಮರ್ಯದತ್ | ಸ ರಾಜಪುತ್ರಃ ಏವಂ ಪ್ರತ್ಯಾಯಿತಃ

1. ” ವೇತ್ಥ ತ್ವಂ ” ವಾ|| ಪಾಠ.
2. “ ಅಪ್ರತ್ಯಯಮೇವ ” ವಾ||.

ತೂಷ್ಟೀಂ ವ್ರೀಡಿತಃ ರಥಮ್ ಆರುಹ್ಯ ಪ್ರವವ್ರಾಜ, ಪ್ರಗತವಾನ್ ಯಥಾಗತಮೇವ |
ಅತೋ ನ್ಯಾಯತ ಉಪಸನ್ನಾಯ ಯೋಗ್ಯಾಯ ಜಾನತಾ ವಿದ್ಯಾ ವಕ್ತವ್ಯೈವ
ಅನೃತಂ ಚ ನ ವಕ್ತವ್ಯಂ ಸರ್ವಾಸ್ವಪಿ ಅವಸ್ಥಾಸು ಇತ್ಯೇತತ್ ಸಿದ್ಧಂ ಭವತಿ |
ತಂ ಪುರುಷಂ ತ್ವಾ ತ್ವಾಂ ಪೃಚ್ಛಾಮಿ ಮಮ ಹೃದಿ ವಿಜ್ಞೇಯತ್ವೇನ ಶಲ್ಯಮಿವ¹
ಸ್ಥಿತಂ ಕ್ವಾಸೌ ವರ್ತತೇ ವಿಜ್ಞೇಯಃ ಪುರುಷಃ ಇತಿ ||

(ಭಾಷ್ಯಾರ್ಥ)

ಎಲೈ ಭಗವಂತನೇ, ಹಿರಣ್ಯನಾಭನೆಂಬ ಹೆಸರುಳ್ಳ ಕೌಸಲ್ಯ ಎಂದರೆ ಕೋಸಲೆ
ಯಲ್ಲಿ ಹುಟ್ಟಿದ, ರಾಜಪುತ್ರನು ಕ್ಷತ್ರಿಯ ಜಾತಿಯವನು, ನನ್ನ ಬಳಿಗೆ ಬಂದು ಎಂದರೆ
(ಶಿಷ್ಯನಾಗಿ) ಹತ್ತಿರಕ್ಕೆ ಬಂದು ಈ ಮುಂದೆ ಹೇಳುವ ಪ್ರಶ್ನೆಯನ್ನು ಕೇಳಿದನು:
ಎಲೈ ಭಾರದ್ವಾಜನೇ, ಷೋಡಶಕಲೆಗಳ-ಹದಿನಾರು ಸಂಖ್ಯೆಯ ಕಲೆಗಳು ಎಂಥರೆ
ಅವಯವಗಳಂತೆ ತನ್ನಲ್ಲಿ ಅನಿದ್ಯೆಯಿಂದ ಹುಟ್ಟುಗಟ್ಟಿರುವ ರೂಪಗಳು²
ಯಾವ ಪುರುಷನಲ್ಲಿರುವವೋ ಅವನು ಷೋಡಶಕಲೆಗಳ (ಪುರುಷನು). ಆ ಷೋಡಶ
ಕಲೆಗಳ-ಪುರುಷನನ್ನು ಬಲ್ಲೆಯ, ಅರಿತಿರುವೆಯ? ನಾನು ಆ ಕುಮಾರನಿಗೆ
(ಪ್ರಶ್ನೆಯನ್ನು) ಕೇಳಿದ (ಆ) ರಾಜಪುತ್ರನಿಗೆ ಹೇಳಿದನೇನೆಂದರೆ ತಿಳಿಸಿದ್ದೇನೆಂದರೆ:
“ ನೀನು ಯಾವ (ಪುರುಷ)ನನ್ನು ಕೇಳುತ್ತಿರುವೆಯೋ ಅವನನ್ನು ನಾನು ಅರಿಯೆನು.”
ನಾನು ಹೀಗೆಂದು ತಿಳಿಸಿದರೂ ನನ್ನಲ್ಲಿ ಅಜ್ಞಾನವು ಇರಲಾರದೆಂದು ಭಾವಿಸಿದ್ದ
ಅವನಿಗೆ ನನಗೆ ಅದು ತಿಳಿಯದೆಂಬುದಕ್ಕೆ ಕಾರಣವನ್ನು ತಿಳಿಸಿದೆನು. “ ಒಂದುವೇಳೆ
ಹೇಗೋ ನೀನು ಕೇಳುತ್ತಿರುವ ಈ ಪುರುಷನನ್ನು ನಾನು ತಿಳಿದಿದ್ದರೆ ಬಲ್ಲವನಾಗಿದ್ದರೆ
(ಎಲ್ಲಾ) ಶಿಷ್ಯಗುಣಗಳೂ³ ಚೆನ್ನಾಗಿರುವ (ತತ್ತ್ವವನ್ನರಿಯಬೇಕೆಂದು) ಬಯಸು
ತ್ತಿರುವ ನಿನಗೆ ಹೇಗೆ ತಾನೆ ಹೇಳದೆ ಇದ್ದೇನು? ತಿಳಿಸದೆ ಇರುವೆನಲ್ಲ, ಅದು ಹೇಗೆ?
(ಹೇಗೆ) ಹೇಳಿಕೊಡದೆ ಇದ್ದೇನು? ಎಂದರ್ಥ. ಇನ್ನೂ (ನಾನು ಹೇಳಿದ್ದರಲ್ಲಿ)
ನಂಬಿಕೆಯಾಗದವನಂತೆ ಕಂಡುಬಂದದ್ದರಿಂದ (ಅವನಿಗೆ) ನಂಬಿಗೆ ಹುಟ್ಟಿಸುವದಕ್ಕಾಗಿ
(ನಾನು) ಹೇಳಿದನೇನೆಂದರೆ: “ ತಾನು ಒಂದು ರೀತಿಯಲ್ಲಿರುವಾಗ ಇನ್ನೊಂದು
ರೀತಿಯಲ್ಲಿ ತೋರಿಸಿಕೊಂಡು⁴ ಯಾವನು ಸುಳ್ಳನ್ನು, ಇದ್ದದ್ದು ಇದ್ದಂತೆ ಇರುವದಲ್ಲದ

1. “ ಶಲ್ಯಮಿವ ” ಎಂಬ ಮಾತಿನ ಮುಂದೆ “ ಮೇ ಹೃದಿ ” ಎಂದು ಅ|| ಮುಂತಾದ
ಕೆಲವು ಪಾಠಗಳಲ್ಲಿರುವುದು ಅವಶ್ಯವಿಲ್ಲ.

2. ಅತ್ಮನಿಗೆ ಸೇರಿರುವಂತೆ ತೋರುವ ಪ್ರಾಣಾದಿಕಲೆಗಳು ನಿಜವಾಗಿ ಅವನಿಗೆ ಸೇರಿ
ರುವದಿಲ್ಲ; ತಪ್ಪುತಿಳಿವಳಿಕೆಯಿಂದ ಜನರು ಅವನ್ನು ಅವನ ಅವಯವಗಳೆಂದು ಭಾವಿಸಿರು
ತ್ತಾರೆ.

3. ತತ್ತ್ವಜ್ಞಾನದಲ್ಲಿ ಆಸೆ, ಸಾಮರ್ಥ್ಯ, ತಿಳಿವಳಿಕೆ, ಯೋಗ್ಯತೆ-ಇವು.

4. ತನ್ನ ಸ್ವರೂಪವನ್ನು ಮರೆಮಾಚಿ ಮತ್ತೊಂದು ಸ್ವರೂಪದವನು ತಾನೆಂದು
ತೋರಿಸಿಕೊಂಡವನು ಎಲ್ಲಾ ಪಾಪಗಳನ್ನೂ ಮಾಡಿದಂತೆ ಎಂದು (ಮನು. ೪-೨೫೫) ಸ್ಮೃತಿ.

ವಿಷಯವನ್ನು ಹೇಳುತ್ತಾನೋ ಅವನು ಸಮೂಲವಾಗಿ ಎಂದರೆ ಬೇರೂಸಹಿತವಾಗಿ ಒಣಗಿಹೋಗುತ್ತಾನೆ, ಈಲೋಕಪರಲೋಕಗಳಿಂದ ಚ್ಯುತನಾಗುತ್ತಾನೆ, ಹಾಳಾಗುತ್ತಾನೆ. ಹೀಗೆಂದು ನಾನು ಅರಿತಿರುವುದರಿಂದ ಮೂಢನಂತೆ ಸುಳ್ಳನ್ನು ಆಡಲಾರೆನು.” ಆ ರಾಜಪುತ್ರನು ಹೀಗೆ (ಹೇಳಿದ್ದರಿಂದ) ನಂಬಿಗೆಯಾದವನಾಗಿ ಸುಮ್ಮನೆ ನಾಚಿಕೆಯಿಂದ ರಥವನ್ನೇರಿ ಬಂದ ದಾರಿಯನ್ನೇ ಹಿಡಿದುಹೋದನು, ಹೊರಟುಹೋದನು. ಆದ್ದರಿಂದ ನ್ಯಾಯದಿಂದ (ಶಿಷ್ಯನಾಗಿ) ಹತ್ತಿರಬಂದ ಯೋಗ್ಯನಿಗೆ ತಿಳಿದವನು ವಿದ್ಯೆಯನ್ನು ಹೇಳಲೇಬೇಕು ; ಎಂಥ ಅವಸ್ಥೆಯಲ್ಲಿಯೂ ಸುಳ್ಳನ್ನು ಹೇಳಬಾರದು.¹ ಎಂಬುದು ಸಿದ್ಧವಾಯಿತು.

ಆ ಪುರುಷನನ್ನು (ತ್ವಾ=ತ್ವಾಮ್) ನಿನ್ನನ್ನು ಕೇಳುತ್ತಿದ್ದೇನೆ. ನನ್ನ ಹೃದಯದಲ್ಲಿ (ಆತನನ್ನು) ತಿಳಿಯಬೇಕೆಂಬ (ಆಸೆಯು) ಮುಳ್ಳಿನಂತೆ (ನೆಟ್ಟುಕೊಂಡು) ಇದೆ²(ಯಾದ್ದರಿಂದ) ಆ ತಿಳಿಯಬೇಕಾದ ಪುರುಷನು ಎಲ್ಲಿರುತ್ತಾನೆ? ಎಂದು (ಕೇಳುತ್ತಿದ್ದೇನೆ).

ಪುರುಷನು ಶರೀರದೊಳಗೇ ಇರುತ್ತಾನೆ

ತಸ್ಮೈ ಸ ಹೋನಾಚ | ಇಹೈವಾಂತಃಶರೀರೇ ಸೋಮ್ಯ ಸ ಪುರುಷೋ ಯಸ್ಮಿನ್ನೇತಾಃ ಷೋಡಶಕಲಾಃ ಪ್ರಭವಂತಿತಿ || ೨ ||

೨. ಅವನಿಗೆ ಆತನು ಹೇಳಿದನೇನೆಂದರೆ : ಎಲೈ ಸೋಮ್ಯನೆ, ಯಾವನಲ್ಲಿ ಈ ಹದಿನಾರು ಕಲೆಗಳು ಉಂಟಾಗುತ್ತಿರುವವೋ ಆ ಪುರುಷನು ಇಲ್ಲಿಯೇ (ಈ) ಶರೀರದೊಳಗೆ (ಇರುತ್ತಾನೆ).

(ಭಾಷ್ಯ)

೮೯. ತಸ್ಮೈ ಸ ಹ ಉನಾಚ | ಇಹೈವ ಅಂತಃಶರೀರೇ ಹೃದಯಪುಣ್ಡರೀ ಕಾಕಾಶಮಧ್ಯೇ ಹೇ ಸೋಮ್ಯ, ಸ ಪುರುಷಃ ನ ದೇಶಾನ್ತರೇ ವಿಜ್ಞೇಯಃ | ಯಸ್ಮಿನ್ ಎತಾಃ ಉಚ್ಯಮಾನಾಃ³ ಷೋಡಶಕಲಾಃ ಪ್ರಾಣಾದ್ಯಾಃ ಪ್ರಭವಂತಿ ಉತ್ಪದ್ಯಂತೇ ಇತಿ||

1. ತನಗೆ ತಿಳಿದರೂ ತಿಳಿಯದಿದ್ದರೂ ಇದ್ದ ಸಂಗತಿಯನ್ನು ಹೇಳಬೇಕು.
2. ಷೋಡಶಕಲಪುರುಷನನ್ನು ತಿಳಿದುಕೊಳ್ಳದೆ ಇದ್ದರೆ ಮಿಕ್ಕ ಯಾವದನ್ನು ತಿಳಿದುಕೊಂಡಿದ್ದರೂ ತಿಳಿವಳಿಕೆ ಪೂರ್ಣವಾಗಲಿಲ್ಲ ಎಂಬ ಭಾವವು ಈ ವಾಕ್ಯದಲ್ಲಿ ಅಡಗಿದೆ.
3. “ ಉಚ್ಯಮಾನಾಃ ” ಎಂಬುದು “ ವಕ್ಷ್ಯಮಾಣಾಃ ” ಎಂದಿರಬೇಕು ; ಅಥವಾ ಆ ಅರ್ಥದಲ್ಲಿ ಪ್ರಯೋಗವಾಗಿದೆ ಎಂದು ಕಲ್ಪಿಸಬೇಕು.

(ಭಾಷ್ಯಾರ್ಥ)

ಅವನಿಗೆ ಆ (ಪಿಪ್ಪಲಾದನು) ಹೇಳಿದನೇನೆಂದರೆ ಇಲ್ಲಿಯೇ (ಈ) ಶರೀರದೊಳಗೇ ಹೃದಯಕಮಲದ ಆಕಾಶದಲ್ಲಿಯೇ¹, ಎಲೈ ಸೋಮ್ಯನೇ, ಆ ಪುರುಷನನ್ನು ಅರಿಯ ಬೇಕು, ಬೇರೊಂದು ಕಡೆಯಲ್ಲಲ್ಲ.² ಯಾವ ಆತನಲ್ಲಿಯೇ ಈ (ಮುಂದೆ) ಹೇಳುವ ಪ್ರಾಣವೇ ಮುಂತಾದ ಹದಿನಾರು ಕಲೆಗಳು ಉಂಟಾಗುತ್ತಿರುವವು.

(ಭಾಷ್ಯ)

೯೦ ಮೋಡಶಭಿಃ ಕಲಾಭಿಃ³ ಉಪಾಧಿಭೂತಾಭಿಃ ಸಕಲ ಇವ ನಿಷ್ಕಲಃ ಪುರುಷೋ ಲಕ್ಷ್ಯತೇ ಅವಿದ್ಯಯಾ ಇತಿ ತದುಪಾಧಿಕಲಾಧ್ಯಾರೋಪಾಪನಯೇನ⁴ ವಿದ್ಯಯಾ ಸ ಪುರುಷಃ ಕೇವಲೋ ದರ್ಶಯಿತವ್ಯಃ ಇತಿ ಕಲಾನಾಂ ತತ್ತ್ವಭವತ್ವಮ್ ಉಚ್ಯತೇ ಪ್ರಾಣಾದೀನಾಮ್ | ಅತ್ಯಂತನಿರ್ವಿಶೇಷೇ ಹಿ ಆದ್ವಯೇ ಶುದ್ಧೇ⁵ ತತ್ತ್ವೇ ನ ಶಕ್ಯಃ ಅಧ್ಯಾರೋಪಮನ್ತರೇಣ ಪ್ರತಿಪಾದ್ಯಪ್ರತಿಪಾದನಾದಿವ್ಯವಹಾರಃ ಕರ್ತುಮ್ ಇತಿ ಕಲಾನಾಂ ಪ್ರಭವಸ್ಥಿತ್ಯಪ್ಯಯಾ ಆರೋಪ್ಯಂತೇ ಅವಿದ್ಯಾವಿಷಯಾಃ | ಚೈತನ್ಯವ್ಯತಿರೇಕೇಣೈವ ಹಿ ಕಲಾ ಜಾಯಮಾನಾಃ ತಿಷ್ಠಂತ್ಯಃ ಪ್ರಲೀಯಮಾನಾಶ್ಚ ಸರ್ವದಾ ಲಕ್ಷ್ಯಂತೇ | ಅತ ಏವ ಭ್ರಾಂತಾಃ ಕೇಚಿತ್ ಅಗ್ನಿಸಂಯೋಗಾತ್ ಘೃತಮಿವ ಘಟಾದ್ಯಾಕಾರೇಣ ಚೈತನ್ಯಮೇವ ಪ್ರತಿಕ್ಷಣಂ ಜಾಯತೇ ನಶ್ಯತಿ ಇತಿ | ತನ್ನಿ ರೋಧೇ ಶೂನ್ಯಮೇವ⁶ ಸರ್ವಮ್ ಇತ್ಯಪರೇ | ಘಟಾದಿವಿಷಯಂ ಚೈತನ್ಯಂ ಚೇತಯಿತು ನಿಫತ್ಯಸ್ಯಾತ್ಮನಃ ಅನಿತ್ಯಂ ಜಾಯತೇ ವಿನಶ್ಯತಿ ಇತ್ಯಪರೇ | ಚೈತನ್ಯಂ ಭೂತಧರ್ಮಃ ಇತಿ ಲೋಕಾಯತಿಕಾಃ ||

(ಭಾಷ್ಯಾರ್ಥ)

ಉಪಾಧಿಯಾಗಿರುವ ಹದಿನಾರು ಕಲೆಗಳಿಂದ ಸಕಲನಾಗಿರುವಂತೆ ನಿಷ್ಕಲನಾದ ಪುರುಷನು ಅವಿದ್ಯೆಯಿಂದ ತೋರಿಕೊಳ್ಳುತ್ತಿರುವದರಿಂದ⁷

1. ಆತ್ಮನನ್ನು ಹೃದಯಾಕಾಶದಲ್ಲಿ ಬುದ್ಧಿಸಾಕ್ಷಿಯ ರೂಪದಿಂದಲೇ ಅರಿತುಕೊಳ್ಳಬೇಕು. ತೈ. ೨-೧.
2. ಅನಾತ್ಮರೂಪದಿಂದಲ್ಲ; ಆತ್ಮನು ದೃಶ್ಯನಲ್ಲ, ದೃಗ್ಮೂಕನೇ.
3. “ಮೋಡಶಕಲಾಭಿಃ” ಅ|| ಪಾಠ.
4. “ಆಪನಯನೇನ” ವಾ|| ಪಾಠ.
5. “ವಿಶುದ್ಧೇ” ವಾ|| ಪಾಠ.
6. “ಶೂನ್ಯಮಿವ” ಎಂಬ ಅ|| ಪಾಠಕ್ಕಿಂತ ಈ ವಾ|| ಪಾಠವು ಉತ್ತಮ.
7. ಪ್ರಾಣವೇ ಮುಂತಾದ ಉಪಾಧಿಗಳು ಅವಿದ್ಯಾಕಲ್ಪಿತವಾಗಿರುವದರಿಂದ ಅವಿದ್ಯಾಕಾಲದಲ್ಲಿ ಆತ್ಮನಿಗೆ ಸೇರಿರುವಂತೆ ಕಾಣುತ್ತವೆ. ಉಪಾಧಿಗಳು ಅವಿದ್ಯಾಕಲ್ಪಿತವೆಂಬುದಕ್ಕೆ ಸೂ. ಭಾ. ೩-೨-೧೧ ನ್ನು ನೋಡಿ.

ಆ ಉಪಾಧಿಗಳಾಗಿರುವ ಕಲೆಗಳ ಆರೋಪವನ್ನು ವಿದ್ಯೆಯಿಂದ ತೊಲಗಿಸಿ ಆ ಕೇವಲಪುರುಷನನ್ನು ತೋರಿಸಬೇಕೆಂದು ಪ್ರಾಣವೇ ಮುಂತಾದ ಕಲೆಗಳು ಆ (ಪುರುಷ)ನಿಂದ ಹುಟ್ಟುತ್ತವೆ ಎಂದು ಹೇಳಲಾಗಿರುತ್ತದೆ.¹ ಏಕೆಂದರೆ ತನಗರೆಡನೆಯದಿಲ್ಲದ, ಅತ್ಯಂತವಾಗಿ ನಿರ್ವಿಶೇಷವಾಗಿರುವ ಪರಿಶುದ್ಧವಾದ ತತ್ತ್ವದಲ್ಲಿ ಅಧ್ಯಾರೋಪವಿಲ್ಲದೆ² ತಿಳಿಸಲ್ಪಡತಕ್ಕ ವಿಷಯ, ತಿಳಿಸುವ (ಶಾಸ್ತ್ರ)ಬೋಧೆ ಮುಂತಾದ ವ್ಯವಹಾರವನ್ನು³ ಮಾಡುವದಕ್ಕಾಗಲಾರದು. ಆದ್ದರಿಂದ ಅವಿದ್ಯೆಯ ವಿಷಯವಾದ ಕಲೆಗಳ ಹುಟ್ಟು, ಇರವು, ಲಯ-ಇವುಗಳನ್ನು (ಅದರಲ್ಲಿ) ಆರೋಪಿಸಲಾಗಿದೆ.⁴

ಚೈತನ್ಯಕ್ಕಿಂತ ಬೇರೆಯಾಗಿರದೆ ಕಲೆಗಳು ಹುಟ್ಟುವಾಗಲೂ ಇರುವಾಗಲೂ ಲಯವಾಗುವಾಗಲೂ ಯಾವಾಗಲೂ (ಅದಕ್ಕೆ ಸೇರಿಕೊಂಡೇ) ಕಾಣಬರುತ್ತವೆ.⁵ ಆದ್ದರಿಂದಲೇ ಕೆಲವರು ಬೆಂಕಿಯ ಸಂಬಂಧದಿಂದ ತುಪ್ಪವು (ಕರಗಿ ಮಾರ್ಪಡುವಂತೆ⁶) ಚೈತನ್ಯವೇ ಗಡಿಗೆಯೇ ಮುಂತಾದ ಆಕಾರದಲ್ಲಿ ಒಂದೊಂದು ಕ್ಷಣದಲ್ಲಿಯೂ ಹುಟ್ಟಿ ಸಾಯುತ್ತಿರುವದು ಎಂದು ಕೆಲವರು ಭ್ರಾಂತರಾಗಿರುತ್ತಾರೆ.⁷ ಅದು ನಾರವಾಗಲು ಎಲ್ಲವೂ ಶೂನ್ಯವಾಗುವದೆಂದು ಮತ್ತೆ ಕೆಲವರು ಭ್ರಾಂತರಾಗಿರುತ್ತಾರೆ⁸ ಗಡಿಗೆ ಮುಂತಾದವುಗಳ ವಿಷಯವಾದ ಅನಿತ್ಯವಾದ ಅರಿವು ನಿತ್ಯನಾದ ಜ್ಞಾತೃವಾದ

1. ಕಲೆಗಳನ್ನು ಅತ್ಯುತ್ಕೃಷ್ಟಜ್ಞಾನಕ್ಕೆ ಉಪಾಯವಾಗಿ ಹೇಳಿದೆ.

2. ಅವಿದ್ಯೆಯಿಂದಾಗಿರುವ ಆರೋಪವನ್ನು ಇಟ್ಟುಕೊಳ್ಳದೆ.

3. ಶಾಸ್ತ್ರಶಿಷ್ಯಾದಿಭೇದವೂ ಅಧ್ಯಾರೋಪಿತವಾದರೂ ಅಜ್ಞರ ಉಪದೇಶಕ್ಕಾಗಿ ಈ ಭೇದವನ್ನು ಅವರ ದೃಷ್ಟಿಯಿಂದ ಇಟ್ಟುಕೊಂಡಿದೆ. ಮೂಂ. ಕಾ. ಭಾ. ೧-೧೮.

4. ಉತ್ಪತ್ತಾದಿಗಳನ್ನು ಹೇಳಿರುವದು ಅತ್ಮಜ್ಞಾನಕ್ಕಾಗಿಯೇ ಹೊರತು ಉತ್ಪತ್ತಾದಿಗಳನ್ನು ತಿಳಿಸುವದಕ್ಕಲ್ಲ. ತೈ. ಭಾ. ೨-೯, (ಭಾ. ಭಾ. ೨೨೦); ಬೃ. ಭಾ. ೨-೧-೨೦; ಸೂ. ಭಾ. ೪-೩-೧೪.

5. ಅತ್ಮಚೈತನ್ಯವಿಲ್ಲದೆ ಇವು ಕಾಣಬರುವದಿಲ್ಲ; ಆದ್ದರಿಂದ ಇವು ಚೈತನ್ಯಕ್ಕಿಂತ ಬೇರೆಯಲ್ಲ.

6. ಈ ದೃಷ್ಟಾಂತವನ್ನು ಏತಕ್ಕೆ ಕೊಟ್ಟಿದ್ದಾರೆಂಬುದು ಸ್ಪಷ್ಟವಾಗಿಲ್ಲ; ತುಪ್ಪವು ಬೆಂಕಿಯಿಂದ ನೀರಾಗುವಂತೆ ಅಲಯವಿಜ್ಞಾನವು ವಾಸನೆಯ ವಶದಿಂದ ವಿಷಯಾಕಾರವಾಗುತ್ತದೆ ಎಂಬುದು ವಿವಕ್ಷಿತವಾದ ಹೋಲಿಕೆಯೆಂದು ಅ|| ಟೀಕೆಯಲ್ಲಿದೆ. ವಿಜ್ಞಾನವೇ ವಿಷಯಾಕಾರವನ್ನು ತಳೆಯುತ್ತದೆ ಎಂಬುದು ವಿಜ್ಞಾನವಾದಿಗಳ ಮತವು.

7. ಬೌದ್ಧರಲ್ಲಿ ಕ್ಷಣಿಕವಿಜ್ಞಾನವಾದಿಗಳ ಮತವಿದು.

8. ಶೂನ್ಯವಾದಿಗಳಾದ ಬೌದ್ಧರ ಮತವಿದು.

(ಆತ್ಮ)ನಿಗೆ (ಧರ್ಮವಾಗಿ) ಹುಟ್ಟಿ ಸಾಯುತ್ತಿರುವುದು ಎಂದು ಇನ್ನು ಕೆಲವರು¹ (ಭ್ರಾಂತರಾಗಿರುವರು). ಚೈತನ್ಯವೆಂಬುದು ಭೂತಗಳ ಧರ್ಮವು ಎಂದು ಲೋಕಾಯತರು (ಹೇಳುತ್ತಿರುವರು)².

ಆತ್ಮಚೈತನ್ಯವು ಕೂಟಸ್ಥವೂ ಅದ್ವಿತೀಯವೂ ಆಗಿದೆ

(ಭಾಷ್ಯ)

೯೧. ಅನಪಾಯೋಪಜನಧರ್ಮಕಚೈತನ್ಯಮ್³ ಆತ್ಮೈವ ನಾಮರೂಪಾ ದ್ಯುಪಾಧಿಧವೈಃ ಪ್ರತ್ಯವಭಾಸತೇ | “ ಸತ್ಯಂ ಜ್ಞಾನಮನಂದಂ ಬ್ರಹ್ಮ ” (ಶ್ರೀ. ೨-೧), “ ಪ್ರಜ್ಞಾನಂ ಬ್ರಹ್ಮ ” (ಐ. ೩-೨), “ ವಿಜ್ಞಾನಮಾನಂದಂ ಬ್ರಹ್ಮ ” (ಬೃ. ೩-೯-೨೮), “ ವಿಜ್ಞಾನಘನ ಏವ ” (ಬೃ. ೨-೪-೧೨) ಇತ್ಯಾದಿಶ್ರುತಿಭ್ಯಃ | ಸ್ವರೂಪವ್ಯಭಿಚಾರಿಷು ಪದಾರ್ಥೇಷು ಚೈತನ್ಯಸ್ಯ ಅವ್ಯಭಿಚಾರಾತ್ | ಯಥಾ ಯಥಾ ಯೋ ಯಃ ಪದಾರ್ಥೋ ಜ್ಞಾಯತೇ ತಥಾ ತಥಾ ಜ್ಞಾಯಮಾನತ್ವಾದೇವ ತಸ್ಯ ತಸ್ಯ ಚೈತನ್ಯಸ್ಯ ಅವ್ಯಭಿಚಾರಿತ್ವಮ್ | ವಸ್ತುತತ್ತ್ವಂ ಭವತಿ ಕಿಂಚಿತ್ ನ ಜ್ಞಾಯತೇ ಇತಿ ಚ ಅನುಪಪನ್ನಮ್ | ರೂಪಂ ಚ ದೃಶ್ಯತೇ ನ ಚಾಸ್ತಿ ಚಕ್ಷುಃ ಇತಿ ಯಥಾ | ವ್ಯಭಿಚರತಿ ತು ಜ್ಞೇಯಂ (ಜ್ಞಾನಮ್⁴), ನ ಜ್ಞಾನಂ ವ್ಯಭಿಚರತಿ ಕದಾಚಿದಪಿ ಜ್ಞೇಯಮ್ | ಜ್ಞೇಯಾಭಾವೇಽಪಿ ಜ್ಞೇಯಾನ್ತರೇ ಭಾವಾತ್ ಜ್ಞಾನಸ್ಯ | ನ ಹಿ ಜ್ಞಾನೇ ಅಸತಿ ಜ್ಞೇಯಂ ನಾನು ಭವತಿ ಕಸ್ಯಚಿತ್ | ಸುಷುಪ್ತೇ ಅದರ್ಶನಾತ್ ||

(ಭಾಷ್ಯಾರ್ಥ)

ಸಾವುಹುಟ್ಟುಗಕೆಂಬ ಧರ್ಮಗಳೆಲ್ಲದ ಚೈತನ್ಯನಾದ ಆತ್ಮನೇ ನಾಮರೂಪಾದಿಗಳಾದ ಧರ್ಮವುಳ್ಳವನಂತೆ ತೋರುತ್ತಿರುತ್ತಾನೆ. “ ಸತ್ಯವೂ ಜ್ಞಾನವೂ ಅನಂತವೂ ಆದ ಬ್ರಹ್ಮವು ” (ಶ್ರೀ ೨-೧), “ ಪ್ರಜ್ಞಾನವು ಬ್ರಹ್ಮವು ” (ಐ. ೩-೨), “ ವಿಜ್ಞಾನವೂ ಅನಂದವೂ ಆದದ್ದು ಬ್ರಹ್ಮವು ” (ಬೃ. ೩-೯-೨೮), “ ವಿಜ್ಞಾನದ ಗಟ್ಟಿಯೇ ” (ಬೃ. ೨-೪-೧೨)-ಇವೇ ಮುಂತಾದ ಶ್ರುತಿಗಳು ಇದಕ್ಕೆ ಪ್ರಮಾಣವು. ಪದಾರ್ಥಗಳು

1. ವೈಶೇಷಿಕರೇ ಮೊದಲಾದವರ ಮತದಲ್ಲಿ ಜ್ಞಾನವು ಆತ್ಮನ ಧರ್ಮವು.
2. ಅನೇಕ ಪದಾರ್ಥಗಳ ಸೇರುವೆಯಿಂದ ಮದರಕ್ತಿಯುಂಟಾಗುವಂತೆ ಭೂತಗಳ ಸೇರುವೆಯಿಂದ ಚೈತನ್ಯವು ಹುಟ್ಟುತ್ತದೆ-ಎಂಬ ಚಾರ್ವಾಕರ ಮತವಿದು. ಇದುವರೆಗೆ ಹೇಳಿರುವ ನಾಲ್ಕು ಮತಗಳಲ್ಲಿಯೂ ಆತ್ಮನಿಗಿಂತ ಬೇರೆಯಾದ ಹುಟ್ಟುಹೊಂದುಗಳುಳ್ಳ ಕಲಾವಿಶೇಷವನ್ನೇ ಚೈತನ್ಯವೆಂಬ ತಪ್ಪಾದ ಭಾವನೆಯಿದೆ. ಆದ್ದರಿಂದ ಕಲೆಗಳಲ್ಲದೆಯೂ ಚೈತನ್ಯವಿರುವದೆಂಬ ಸಿದ್ಧಾಂತವನ್ನು ತೋರಿಸಿಕೊಡುವುದು ಅವಶ್ಯ ಎಂದು ಭಾವ.
3. “ ಧರ್ಮಕಂ ಚೈತನ್ಯಮ್ ” ಎಂದೇ ಭಾಷ್ಯವಿದ್ದಿರಬಹುದು.
4. ಈ ಮಾತು ಇಲ್ಲಿರಬೇಕಾದದ್ದು ಬಿಟ್ಟುಹೋಗಿದೆ.

ತಮ್ಮ ತಮ್ಮ ಸ್ವರೂಪವನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ಜೈತನ್ಯವು ಬೇರ್ಪಡದೆ ಇರುವದರಿಂದ ಯಾವ ಯಾವ ಪದಾರ್ಥವು ಹೇಗೆ ಹೇಗೆ ಅರಿಯಲ್ಪಡುವದೋ ಹಾಗೆ ಹಾಗೆ (ಅದು) ಅರಿಯಲ್ಪಡುವದರಿಂದಲೇ ಅದರದರ ಅರಿವು ಬೇರ್ಪಡುವದಿಲ್ಲ-ಎಂದಾಗುತ್ತದೆ.¹ (ಏಕೆಂದರೆ) ಯಾವದಾದರೂ ವಸ್ತುತತ್ತ್ವವು ಇದೆ, ಆದರೆ (ಅದು) ಅರಿಯಲ್ಪಡುವದಿಲ್ಲ ಎಂಬುದು ಅಯುಕ್ತ.² ರೂಪವು ಕಾಣುತ್ತದೆ, ಆದರೆ ಕಣ್ಣು ಇಲ್ಲ-ಎಂಬುದು ಹೇಗೆ (ಅಯುಕ್ತವೋ ಹಾಗೆಯೇ ಇದೂ ಅಯುಕ್ತ). ಜ್ಞೇಯವು (ಜ್ಞಾನವನ್ನು) ಬಿಟ್ಟುಹೋಗುವದುಂಟು,³ ಆದರೆ ಜ್ಞಾನವು ಎಂದಿಗೂ ಜ್ಞೇಯವನ್ನು ಬಿಟ್ಟುಹೋಗುವದಿಲ್ಲ; ಏಕೆಂದರೆ (ಒಂದು) ಜ್ಞೇಯವು ಇಲ್ಲವಾದರೂ ಮತ್ತೊಂದು ಜ್ಞೇಯದ ವಿಷಯದಲ್ಲಿ ಜ್ಞಾನವು (ಇದ್ದೇ) ಇರುತ್ತದೆ.⁴ ಜ್ಞಾನವಿಲ್ಲದೆ ಜ್ಞೇಯವೆಂಬುದು ಯಾರ ಮತದಲ್ಲಿಯೂ ಇರುವದೇ ಇಲ್ಲ; ಏಕೆಂದರೆ ಸುಷುಪ್ತಿಯಲ್ಲಿ (ಅದು) ಕಂಡುಬರುವದಿಲ್ಲ.⁵

ಜ್ಞಾನಕ್ಕೆ ಅಭಾವವಿಲ್ಲ

(ಭಾಷ್ಯ)

೯೨. ಜ್ಞಾನಸ್ಯಾಪಿ ಸುಷುಪ್ತೇ ಅಭಾವಾತ್ ಜ್ಞೇಯವತ್ ಜ್ಞಾನಸ್ವರೂಪಸ್ಯ ವ್ಯಭಿಚಾರಃ ಇತಿ ಚೇತ್ | ನ | ಜ್ಞೇಯಾವಭಾಸಕಸ್ಯ ಜ್ಞಾನಸ್ಯ ಆಲೋಕವತ್ ಜ್ಞೇಯಾಭಿವ್ಯಂಜಿತತ್ವಾತ್⁶ ಸ್ವವ್ಯಂಜ್ಯಭಾವೇ ಆಲೋಕಾಭಾವಾನುಪಪತ್ತಿವತ್⁷

1. ಏಕೆಂದರೆ ಜ್ಞಾನವೂ ಬೇರ್ಪಡುತ್ತಿದ್ದರೆ ಆಗ ಹೀಗಿತ್ತು, ಈಗ ಹೀಗಿದೆ-ಎಂದು ಅರಿಯುವದಕ್ಕೆ ಆಗುತ್ತಿರಲಿಲ್ಲ.

2. ವಸ್ತುವು ಪ್ರತ್ಯಕ್ಷವಾಗಿರಲಿ, ಅಪ್ರತ್ಯಕ್ಷವಾಗಿರಲಿ, ಜ್ಞಾತವಾಗಿಯೇ ಹಾಗೆ ತೋರುತ್ತದೆ. ವಸ್ತುವೆಂದರೆ ಜ್ಞಾನಕ್ಕೆ ಸಂಬಂಧಪಟ್ಟಿರುವದೆಂದೇ ಅರ್ಥ.

3. ಜ್ಞಾನವಿರುವಾಗಲೇ ಜ್ಞೇಯವು ಇಲ್ಲವಾಗಬಹುದು ಎಂದರ್ಥ.

4. ಪ್ರತಿವಾದಿಗಳು ಒಂದೊಂದು ವಿಷಯಕ್ಕೆ ಒಂದೊಂದು ಜ್ಞಾನವುಂಟಾಗುವದನ್ನು ತ್ತಾರೆ; ಒಂದೇ ಜ್ಞಾನವೇ ಸಾಕಾಗಿರುವಾಗ ಹಾಗೆ ಅನೇಕ ಜ್ಞಾನಗಳನ್ನು ಕಲ್ಪಿಸುವದು ಯುಕ್ತವಿರುದ್ಧ. ಘಟಸತ್ತೆಯೂ ಪಟಸತ್ತೆಯೂ ಒಂದೇ; ಹೀಗೆಯೇ ಘಟಜ್ಞಾನವೂ ಪಟ ಜ್ಞಾನವೂ ಒಂದೇ.

5. ಜ್ಞಾನವು ನಿತ್ಯವೆಂದು ಒಪ್ಪದ ವಾದಿಗಳಾದರೂ ಜ್ಞಾನವಿಲ್ಲದೆ ಜ್ಞೇಯವಿದೆ ಎಂದು ಹೇಳುವದಕ್ಕೆ ಬರುವದಿಲ್ಲವೆಂಬುದಕ್ಕೆ ಈ ದೃಷ್ಟಾಂತ. ಸಿದ್ಧಾಂತದಲ್ಲಿ ಜ್ಞಾನರೂಪನಾದ ಅತ್ಮನು ಸುಷುಪ್ತಿಯಲ್ಲಿಯೂ ಇದ್ದೇ ಇರುತ್ತಾನೆ.

6. "ಅಭಿವಕ್ತ್ರರ್ಥತ್ವಾತ್" ನಾ||

7. ಇದಾದ ಬಳಿಕ "ಅಪ್ರತೀತೇಷು ನಸ್ತುಷು" ಎಂದು ನಾ|| ಪಾಠದಲ್ಲಿ ಹೆಚ್ಚಾಗಿದೆ.

ಸುಷುಪ್ತೇ ವಿಜ್ಞಾನಾಭಾವಾನುಪಪತ್ತೇಃ | ನ ಹಿ ಅನ್ಧಕಾರೇ ಚಕ್ಷುಷಾ ರೂಪಾನುಪ
ಲಬ್ಧೌ ಚಕ್ಷುಷೋಽಭಾವಃ ಶಕ್ಯಃ ಕಲ್ಪಯಿತುಮ್ ಅವೈನಾಶಿಕೇನ¹ | ವೈನಾಶಿಕೋ
ಜ್ಞೇಯಾಭಾವೇ ಜ್ಞಾನಾಭಾವಂ ಕಲ್ಪಯತ್ಯೇವ ಇತಿ ಚೇತ್ | ಯೇನ ತದಭಾವಂ
ಕಲ್ಪಯೇತ್ ತಸ್ಯಾಭಾವಃ ಕೇನ ಕಲ್ಪ್ಯತೇ ಇತಿ ವಕ್ತವ್ಯಂ ವೈನಾಶಿಕೇನ | ತದಭಾವ
ಸ್ಯಾಪಿ ಜ್ಞೇಯತ್ವಾತ್ ಜ್ಞಾನಾಭಾವೇ ತದನುಪಪತ್ತೇಃ | ಜ್ಞಾನಸ್ಯ ಜ್ಞೇಯಾ
ವ್ಯತಿರಿಕ್ತತ್ವಾತ್ ಜ್ಞೇಯಾಭಾವೇ ಜ್ಞಾನಾಭಾವಃ ಇತಿ ಚೇತ್ | ನ | ಅಭಾವಸ್ಯಾಪಿ
ಜ್ಞೇಯಾತ್ವಾಭ್ಯುಪಗಮಾತ್ | ಅಭಾವೋಽಪಿ ಜ್ಞೇಯೋಽಭ್ಯುಪಗಮ್ಯತೇ
ವೈನಾಶಿಕೈಃ | ನಿತ್ಯಶ್ಚ | ತದವ್ಯತಿರಿಕ್ತಂ ಚೇತ್ ಜ್ಞಾನಂ ನಿತ್ಯಂ ಕಲ್ಪಿತಂ ಸ್ಯಾತ್ |
ತದಭಾವಸ್ಯ ಚ ಜ್ಞಾನಾತ್ಮಕತ್ವಾತ್ ಅಭಾವತ್ವಂ ವಾಜ್ರಾತ್ರಮೇವ ನ ಪರ
ಮಾರ್ಥತೋಽಭಾವತ್ವಮ್ ; ಅನಿತ್ಯತ್ವಂ ಚ ಜ್ಞಾನಸ್ಯ | ನ ಚ ನಿತ್ಯಸ್ಯ ಜ್ಞಾನಸ್ಯ
ಅಭಾವನಾಮಮಾತ್ರಾಧ್ಯಾರೋಪೇ ಕಿಂಚಿನ್ನಶ್ಚಿನ್ನಮ್ ||

(ಭಾಷ್ಯಾರ್ಥ)

(ಅಕ್ಷೇಪ):—ಜ್ಞಾನವೂ ತನಿನಿದ್ರೆಯಲ್ಲಿ ಇರುವದಿಲ್ಲವಾದ್ದರಿಂದ ಜ್ಞೇಯದಂತೆ
ಜ್ಞಾನಸ್ವರೂಪವೂ ಬೇರ್ಪಡುವದೆಂತಾಯಿತಲ್ಲ² !

(ಸರಿಹಾರ):—ಹಾಗಲ್ಲ. ಜ್ಞೇಯವನ್ನು ಬೆಳಗುವ ಜ್ಞಾನವು ಬೆಳಕಿನಂತೆ
ಜ್ಞೇಯಕ್ಕೆ ಅಭಿವ್ಯಂಜಕವಾಗಿರುತ್ತದೆ ; ತಾನು ತೋರಿಕೊಡಬೇಕಾಗಿರುವ (ಪದಾರ್ಥ)
ವಿಲ್ಲದಿರುವಾಗ ಬೆಳಕೇ ಇಲ್ಲವೆಂಬುದು ಹೇಗೆ (ಸರಿಯಲ್ಲವೋ) ಹಾಗೆ (ವಸ್ತುಗಳು
ಕಾಣದಿರುವಾಗ)³ ಸುಷುಪ್ತಿಯಲ್ಲಿ ಜ್ಞಾನವೇ ಇಲ್ಲವೆಂಬುದು ಸರಿಯಲ್ಲ.⁴ ಕತ್ತಲೆ
ಯಲ್ಲಿ ಕಣ್ಣು ರೂಪವನ್ನು ಅರಿಯದೆ ಇದ್ದರೆ ಕಣ್ಣೇ ಇಲ್ಲವೆಂದು ಅವೈನಾಶಿಕನು⁵
ಕಲ್ಪಿಸುವದಕ್ಕಾಗಲಾರದಷ್ಟೆ.

1. “ ಅವೈನಾಶಿಕೇನ ” ಎಂದು ಅ || ; “ ವೈನಾಶಿಕೇನ ” ಎಂದು ವಾ || ಪಾಠ.

2. ವಿಶೇಷಜ್ಞಾನಕ್ಕಿಂತ ಬೇರೆಯಾದ ಸ್ವರೂಪಜ್ಞಾನವನ್ನು ಪೂರ್ವಪಕ್ಷಿ ಒಪ್ಪಿಲ್ಲ.
ಆದ್ದರಿಂದ ಈ ಅಕ್ಷೇಪವನ್ನು ತೆಗೆದಿರುತ್ತಾನೆ.

3. ಕಂಸದಲ್ಲಿರುವದು ವಾ || ಪಾಠಕ್ಕೆ ಅನುವಾದ.

4. ಜ್ಞೇಯವನ್ನು ಬೆಳಗದಿದ್ದರೆ ಜ್ಞಾನವಿಲ್ಲ ಎಂದು ವಾದಿಸಬಹುದು ; ಜ್ಞೇಯ
ವಿಲ್ಲದ ಸುಷುಪ್ತಿಯಲ್ಲಿ ಜ್ಞಾನವು ಅದನ್ನು ಬೆಳಗಲಿಲ್ಲವಲ್ಲ !—ಎಂದು ಅಕ್ಷೇಪಿಸುವದಕ್ಕೆ ಕಾರ
ಣವಿಲ್ಲ. ಬೃ. ೪-೨-೨೪ ರಿಂದ ೩೦ ರ ವರೆಗಿನ ಮಂತ್ರಗಳನ್ನು ನೋಡಿ.

5. ಅತ್ಮನು ಆಗಂತುಕಚೈತನ್ಯವುಳ್ಳವನೆಂದೂ ಸುಷುಪ್ತಿಯಲ್ಲಿ ಚೈತನ್ಯಧರ್ಮವು
ಅವನಲ್ಲಿರುವದಿಲ್ಲವೆಂದೂ ವಾದಿಸುವ ವೈಶೇಷಿಕನ ಖಂಡನೆಯೆಂದೆಂದು ಭಾವಿಸಬಹುದು.
ಜ್ಞೇಯವಿಲ್ಲದ ಮಾತ್ರದಿಂದ ಜ್ಞಾನಸ್ವರೂಪವನ್ನು ಅಲ್ಲಗಳೆದರೆ ವೈನಾಶಿಕಸಿದ್ಧಾಂತ
ವಾದೀತು—ಎಂದು ಭಾವ. ಆರಿಯುವ ಶಕ್ತಿಯು ಸುಷುಪ್ತಿಯಲ್ಲಿಯೂ ಇದೆ ಎಂಬುದಕ್ಕೆ
ಸೂ. ಭಾ. ೨-೨-೧೮ ನೋಡಿ.

(ಆಕ್ಷೇಪ):—ಜ್ಞೇಯವು ಇಲ್ಲದಿರುವಾಗ ಜ್ಞಾನವೂ ಇಲ್ಲವೆಂದು ವೈನಾಶಿಕನು ಕಲ್ಪಿಸಿಯೇ ಕಲ್ಪಿಸುತ್ತಾನಲ್ಲ! !

(ಪರಿಹಾರ):—ಯಾವದರಿಂದ ಅದು ಇಲ್ಲವೆಂದು ಕಲ್ಪಿಸುತ್ತಾನೋ ಅದರ ಅಭಾವವನ್ನು ಏತರಿಂದ ಕಲ್ಪಿಸಲಾಗುತ್ತದೆ ಎಂಬುದನ್ನು ವೈನಾಶಿಕನು ಹೇಳಬೇಕಾಗುತ್ತದೆ. ಏಕೆಂದರೆ ಅದರ ಅಭಾವವೂ ಜ್ಞೇಯವಾಗಿರುವದರಿಂದ ಜ್ಞಾನವಿಲ್ಲದೆ ಅದು ಇರಲಾರದು.^೨

(ಆಕ್ಷೇಪ):—ಜ್ಞಾನವು ಜ್ಞೇಯಕ್ಕಿಂತ ಬೇರೆಯಲ್ಲವಾದ್ದರಿಂದ^೩ ಜ್ಞೇಯವಿಲ್ಲದಿದ್ದರೆ ಜ್ಞಾನವೂ ಇರುವದಿಲ್ಲ.

(ಪರಿಹಾರ):—ಹಾಗಲ್ಲ. ಏಕೆಂದರೆ ಅಭಾವವೂ ಜ್ಞೇಯವೆಂದು ಅಂಗೀಕರಿಸಲಾಗಿದೆ. ವೈನಾಶಿಕರು ಅಭಾವವು ಜ್ಞೇಯವೆಂದೂ ನಿತ್ಯವೆಂದೂ ಒಪ್ಪುತ್ತಾರೆ. ಜ್ಞಾನವು ಅದಕ್ಕಿಂತ ಬೇರೆಯಲ್ಲದಿದ್ದರೆ ಅದು ನಿತ್ಯವೆಂದೇ ಕಲ್ಪಿಸಿದಂತೆ ಆಗುತ್ತದೆ.^೪ ಅದರ ಅಭಾವವೂ ಜ್ಞಾನಾತ್ಮಕವಾಗಿರುವದರಿಂದ^೫ ಅದನ್ನು ಅಭಾವವೆನ್ನುವದು ಬರಿಯಮಾತೇ (ಆಗುವದೇ ಹೊರತು) ನಿಜವಾಗಿ ಜ್ಞಾನವು ಅಭಾವವೂ ಅಲ್ಲ, ಅನಿತ್ಯವೂ ಅಲ್ಲ. ನಿತ್ಯವಾಗಿರುವ ಜ್ಞಾನಕ್ಕೆ ಅಭಾವವೆಂಬ ಹೆಸರೊಂದನ್ನು ಹುಟ್ಟುಗಟ್ಟಿದ ಮಾತ್ರದಿಂದ ನಮಗೇನೂ ಹಾನಿಯಾಗುವದೂ ಇಲ್ಲ.^೬

1. ಇದು ಬೌದ್ಧನ ಆಕ್ಷೇಪವು.

2. ಜ್ಞೇಯಕ್ಕೆ ಜ್ಞಾನವು ಬೇಕೇಬೇಕು ಎಂದು ಹಿಂದೆ ತೋರಿಸಲಾಗಿದೆ ; ಜ್ಞಾನವು ತನಗೆ ತಾನೇ ಜ್ಞೇಯವೆಂಬುದು ಬೌದ್ಧನ ಸಿದ್ಧಾಂತವಾಗಿದೆ. ಆದ್ದರಿಂದ ಜ್ಞೇಯವಿದ್ದರೆ ಜ್ಞಾನವಿರಬೇಕು.

3. ಜ್ಞಾನವು ಯಾವಾಗಲೂ ತನ್ನನ್ನು ವಿಷಯಾಕರಿಸಿಯೇ ತೀರುತ್ತದೆ, ಇಲ್ಲದಿದ್ದರೆ ತಾನೇ ಇರಲಾರದು ಎಂದರ್ಥ. “ಅವ್ಯತಿರಿಕ್ತ” ವೆಂದರೆ ಅಭಿನ್ನವೆಂದರ್ಥವಲ್ಲ, ಸೀತಿಕೆಯನ್ನು ನೋಡಿ.

4. ಸೂ. ಭಾ. ೨-೨-೨೨ ರಲ್ಲಿ ಅಭಾವವು ಜ್ಞೇಯವೆಂದೂ ನಿತ್ಯವೆಂದೂ ಕ್ಷಣಿಕವಾದಿಗಳಾದ ಬೌದ್ಧರೂ ಒಪ್ಪುತ್ತಾರೆಂತ ಹೇಳಿದೆ.

5. ಜ್ಞೇಯದ ಅಭಾವವು ಹೇಗೆ ಜ್ಞೇಯವೇ ಆಗಿರುವದೋ, ಜ್ಞಾನದ ಅಭಾವವೂ ಜ್ಞೇಯವೇ ; ಜ್ಞಾನವು ತನಗೆತಾನೇ ಜ್ಞೇಯವೆಂದು ಕಲ್ಪಿಸುವ ಬೌದ್ಧರಿಗೆ ಜ್ಞೇಯವೂ ಜ್ಞಾನಾತ್ಮಕವೇ ಆಗಿರುತ್ತದೆ.

6. ಜ್ಞಾನವಿಲ್ಲದ ಸ್ಥಲವನ್ನು ಬೌದ್ಧರು ಎಂದಿಗೂ ತೋರಿಸಿದಂತೆ ಆಗುವದಿಲ್ಲ. ಜ್ಞೇಯವು ಭಾವರೂಪವಾಗಿರಲಿ ಅಭಾವರೂಪವಾಗಿರಲಿ ಜ್ಞಾನವಿಲ್ಲದೆ ಇರಲಾರದು ಎಂಬುದು ಮೊದಲಿನ ಯುಕ್ತಿ ; ನಿಮ್ಮ ಮತದಲ್ಲಿ ಜ್ಞೇಯವೆಂದರೂ ಜ್ಞಾನವಾಗಿರುವದರಿಂದ ಭಾವರೂಪಜ್ಞೇಯವಾಗಲಿ ಅಭಾವರೂಪಜ್ಞೇಯವಾಗಲಿ ಜ್ಞಾನವೇ ಆಗಿರುತ್ತದೆ. ಆದ್ದರಿಂದ ಜ್ಞಾನವಿಲ್ಲದ ಸ್ಥಲವಿಲ್ಲ ಎಂದು ಈಗಿನ ಯುಕ್ತಿ.

ಜ್ಞಾನವು ಜ್ಞೇಯವಲ್ಲ

(ಭಾಷ್ಯ)

೯೩. ಅಥ ಅಭಾವೋ ಜ್ಞೇಯೋಽಪಿ ಸನ್ ಜ್ಞಾನವ್ಯತಿರಿಕ್ತಃ ಇತಿ ಚೇತ್ | ನ ತರ್ಹಿ ಜ್ಞೇಯಾಭಾವೇ ಜ್ಞಾನಾಭಾವಃ | ಜ್ಞೇಯಂ ಜ್ಞಾನವ್ಯತಿರಿಕ್ತಂ ನ ತು ಜ್ಞಾನಂ ಜ್ಞೇಯವ್ಯತಿರಿಕ್ತಮ್ ಇತಿ ಚೇತ್ | ನ | ಶಬ್ದಮಾತ್ರತ್ವಾತ್ ವಿಶೇಷಾನುಪಪತ್ತೇಃ | ಜ್ಞೇಯಜ್ಞಾನಯೋರೇಕತ್ವಂ ಚೇತ್ ಅಭ್ಯುಪಗಮ್ಯತೇ 'ಜ್ಞೇಯಂ ಜ್ಞಾನವ್ಯತಿರಿಕ್ತಮ್, ನ ಜ್ಞೇಯವ್ಯತಿರಿಕ್ತಂ ಜ್ಞಾನಮ್, ಇತಿ ತು ಶಬ್ದಮಾತ್ರಮೇತತ್ "ವಹ್ನಿ ರಗ್ನಿ ವ್ಯತಿರಿಕ್ತಃ, ಅಗ್ನಿರ್ನ ವಹ್ನಿ ವ್ಯತಿರಿಕ್ತಃ" ಇತಿ ಯದ್ವದಭ್ಯುಪಗಮ್ಯತೇ | ಜ್ಞೇಯವ್ಯತಿರೇಕೇ ತು ಜ್ಞಾನಸ್ಯ ಜ್ಞೇಯಾಭಾವೇ ಜ್ಞಾನಾಭಾವಾನುಪಪತ್ತಿಃ ಸಿದ್ಧಾ ||

(ಭಾಷ್ಯಾರ್ಥ)

(ಅಕ್ಷೇಪ):—ಅಭಾವವು ಜ್ಞೇಯವಾದರೂ ಜ್ಞಾನಕ್ಕಿಂತ ಬೇರೆಯೇ ಎಂದರೋ?¹

(ಸರಿಹಾರ):—ಹಾಗಾದರೆ ಜ್ಞೇಯವಿಲ್ಲದಿದ್ದರೆ ಜ್ಞಾನವಿಲ್ಲವೆಂಬುದೇ ಸರಿಯಾಗುವದಿಲ್ಲ.²

(ಅಕ್ಷೇಪ):—ಜ್ಞೇಯವು ಜ್ಞಾನಕ್ಕಿಂತ ಬೇರೆ; ಆದರೆ ಜ್ಞಾನವು ಜ್ಞೇಯಕ್ಕಿಂತ ಬೇರೆಯಾಗಿರುವದಿಲ್ಲ.³

(ಸರಿಹಾರ):—ಇದು ಸರಿಯಲ್ಲ. ಏಕೆಂದರೆ (ಇದು) ಬರಿಯ ಮಾತಾಗುತ್ತದೆ ಯಾದ್ದರಿಂದ (ಅನೇಕಕ್ಕೂ) ಯಾವ ಹೆಚ್ಚುಕಡಿಮೆಯೂ ಇರುವದೆಂಬುದು ಹೊಂದುವದಿಲ್ಲ. ಜ್ಞೇಯಜ್ಞಾನಗಳೆರಡೂ ಒಂದೇ⁴ ಎಂಬುದನ್ನು ಒಪ್ಪಿಕೊಂಡರೆ

1. ಜ್ಞೇಯಸ್ವಭಾವವು ಜ್ಞಾನಸ್ವಭಾವಕ್ಕಿಂತ ಬೇರೆ ಎಂದು ಭಾವ.

2. ಬೇರೆಯಾಗಿರುವ ಆ ಜ್ಞೇಯವಿಲ್ಲದಿದ್ದರೆ ಜ್ಞಾನವೇಕೆತ್ತ ಇರಬಾರದು? ಕುದುರೆಯಿದ್ದರೂ ಇಲ್ಲದಿದ್ದರೂ ಎತ್ತು ಇರಬಹುದಷ್ಟೆ?

3. ಜ್ಞೇಯವು ಸ್ವಭಾವದಿಂದ ಬೇರೆಯಾಗಿರುತ್ತದೆ; ಅದರ ತತ್ತ್ವವು ಜ್ಞಾನವೇ ಎಂದರ್ಥ. ಜ್ಞೇಯವಾದ ಅನಾತ್ಮವು ಅರೋಪಿತವು, ಜ್ಞಾನಸ್ವರೂಪವಾದ ಆತ್ಮನಿಗಿಂತ ಬೇರೆಯೆಂದಾಗಲಿ ಬೇರೆಯಲ್ಲವೆಂದಾಗಲಿ ಹೇಳುವದಕ್ಕೆ ಬರುವದಿಲ್ಲ; ಅಧಿಷ್ಠಾನವಾಗಿರುವ ಆತ್ಮನು ಅದಕ್ಕಿಂತ ಬೇರೆಯೇ ಎಂಬ ವೇದಾಂತಿಗಳ ಮತವು (ಸೂ. ಭಾ. ೨-೧-೧೪) ಇದಕ್ಕಿಂತ ವಿಲಕ್ಷಣವಾಗಿದೆ. ಈ ಬೌದ್ಧರ ಮತದಲ್ಲಿ ಜ್ಞಾನವು ಕ್ಷಣಿಕವಾಗಿ ತನಗಿತಾನೇ ನಿಜವಾಗಿ ಜ್ಞೇಯವಾಗಿಯೂ ಇದೆ.

4. ಎರಡೂ ಜ್ಞಾನವೇ ಎಂದರ್ಥ; ಜ್ಞಾನವೂ ಜ್ಞೇಯವೇ ಎಂದರ್ಥವಲ್ಲ.

‘ಜ್ಞೇಯವು ಜ್ಞಾನಕ್ಕಿಂತ ಬೇರೆ, ಜ್ಞಾನವೂ ಜ್ಞೇಯಕ್ಕಿಂತ ಬೇರೆಯಲ್ಲ’ ಎಂದು (ಹೇಳುವದು) “ವಹ್ನಿಯು ಅಗ್ನಿಗಿಂತ ಬೇರೆ, ಅಗ್ನಿಯು ವಹ್ನಿಗಿಂತ ಬೇರೆಯಲ್ಲ” ಎಂಬಂತೆ ಬರಿಯ ಮಾತನ್ನು ಮಾತ್ರ ಇಟ್ಟುಕೊಂಡಂತೆ ಆಗುತ್ತದೆ.¹ ಜ್ಞೇಯಕ್ಕಿಂತ ಜ್ಞಾನವು ಬೇರೆ ಎಂದಂತೂ ಜ್ಞೇಯವಿಲ್ಲದಾಗ ಜ್ಞಾನವು ಇಲ್ಲವೆಂಬುದು ಹೊಂದುವ ದಿಲ್ಲವೆಂಬುದು ಸಿದ್ಧ(ವಾಗಿಯೇ ಇದೆ.)²

(ಭಾಷ್ಯ)

೯೪. ಜ್ಞೇಯಾಭಾವೇ ಅದರ್ಶನಾತ್ ಅಭಾವೋ ಜ್ಞಾನಸ್ಯ ಇತಿ ಚೇತ್ | ನ | ಸುಷುಪ್ತೇ ಜ್ಞಪ್ತ್ಯಭ್ಯುಪಗಮಾತ್ | ವೈನಾಶಿಕೈರಭ್ಯುಪಗಮ್ಯತೇ ಹಿ ಸುಷುಪ್ತೇಽಪಿ ಜ್ಞಾನಾಸ್ತಿತ್ವಮ್ | ತತ್ರಾಪಿ ಜ್ಞೇಯತ್ವಮಭ್ಯುಪಗಮ್ಯತೇ ಜ್ಞಾನಸ್ಯ ಸ್ತೇನೈವ ಇತಿ ಚೇತ್ | ನ | ಭೇದಸ್ಯ ಸಿದ್ಧತ್ವಾತ್ | ಸಿದ್ಧಂ ಹಿ ಅಭಾವವಿಜ್ಞೇಯವಿಷಯಸ್ಯ ಜ್ಞಾನಸ್ಯ ಅಭಾವಜ್ಞೇಯವ್ಯತಿರೇಕಾತ್ ಜ್ಞೇಯಜ್ಞಾನಯೋರನ್ಯತ್ವಮ್ | ನ ಹಿ ತತ್ ಸಿದ್ಧಂ ಮೃತಮಿವ ಉಜ್ವೇವಯಿತುಂ ಪುನರನ್ಯಥಾ ಕರ್ತುಂ ಶಕ್ಯತೇ ವೈನಾಶಿಕಶತ್ವಿರಪಿ ||

(ಭಾಷ್ಯಾರ್ಥ)

(ಆಕ್ಷೇಪ):—ಜ್ಞೇಯವು ಇಲ್ಲದಾಗ (ಜ್ಞಾನವು) ಕಾಣದೆ ಇರುವದರಿಂದ³ ಜ್ಞಾನವು (ಆಗ) ಇರುವದಿಲ್ಲ(ವೆಂಬುದೇ ಸರಿ).

(ಪರಿಹಾರ):—ಹಾಗಲ್ಲ. ಏಕೆಂದರೆ ಸುಷುಪ್ತಿಯಲ್ಲಿ ಜ್ಞಾನವನ್ನು ಅಂಗೀಕರಿಸಲಾಗಿದೆ. ವೈನಾಶಿಕರು ಸುಷುಪ್ತಿಯಲ್ಲಿಯೂ ಜ್ಞಾನವಿರುವದೆಂದೇ ಒಪ್ಪುತ್ತಾರಲ್ಲವೆ⁴ ?

1. ಏಕೆಂದರೆ ಆಗ ಜ್ಞಾನಕ್ಕಿಂತ ಜ್ಞಾನವು ಬೇರೆ ಎಂದಂತೆ ಆಗುವದು.

2. ಇದು ನೇದಾಂತಿಗಳ ಅಭಿಪ್ರಾಯ. ಜ್ಞೇಯವಿರುವಾಗ ಅದನ್ನು ಜ್ಞಾನವು ಬೆಳಗುತ್ತಿರುತ್ತದೆ. ಇಲ್ಲದಾಗ ತಾನೇ ಬೆಳಗುತ್ತಿರುತ್ತದೆ. ಈ ಮತವನ್ನು ಮುಂದಿನ ಭಾ. ಭಾ. ದಲ್ಲಿ ಸ್ಪಷ್ಟಗೊಳಿಸಲಾಗುವದು.

3. ಜ್ಞಾನವು ಇದ್ದರೆ ತನಗೆ ತಾನೇ ಅನುಭವಕ್ಕೆ ಬರಬೇಕು ಎಂಬುದು ಕ್ಷಣಿಕ ವಿಜ್ಞಾನವಾದಿಯ ಮತ. ಸೂ. ಭಾ. ೨-೨-೨೮.

4. ವಿಜ್ಞಾನವಾದಿಗಳು ಸ್ವವಿಜ್ಞೇಯವಾದ ವಿಜ್ಞಾನವನ್ನು ಸುಷುಪ್ತಿಯಲ್ಲಿ ಒಪ್ಪಿರುತ್ತಾರೆ ; ತನಗಿಂತ ಬೇರೆಯಾದ ವಿಷಯವು ಎಚ್ಚರದಲ್ಲಿರುವಂತೆ ತೋರಿದರೂ ಅದು ಕನಸಿನ ವಿಷಯಗಳಂತೆ ಭ್ರಾಂತಿ ಎನ್ನುತ್ತಾರೆ.

(ಆಕ್ಷೇಪ):—ಅಲ್ಲಿಯೂ ಜ್ಞಾನವು ತನಗೆ ತಾನೇ ಜ್ಞೇಯವೆಂದು ಅವರು ಒಪ್ಪುತ್ತಾರಲ್ಲ! !

(ಪರಿಹಾರ):—ಅದು ಸರಿಯಲ್ಲ. ಏಕೆಂದರೆ ಭೇದವು ಸಿದ್ಧವಾಗಿರುತ್ತದೆ. (ಹೇಗೆಂದರೆ): ಅಭಾವರೂಪವಾಗಿರುವ ಜ್ಞೇಯವನ್ನು ವಿಷಯಮಾಡುವ ಜ್ಞಾನವು ಅಭಾವ(ರೂಪ)ಜ್ಞೇಯಕ್ಕಿಂತ ಬೇರೆಯಾಗಿರುವದರಿಂದ ಜ್ಞೇಯಜ್ಞಾನಗಳು ಬೇರೆ (ಬೇರೆ) ಎಂದು ಸಿದ್ಧವಾಗಿಯೇ ಇರುತ್ತದೆ. ಹಾಗೆ ಸಿದ್ಧವಾಗಿರುವದನ್ನು (ಜ್ಞಾನವು ಸ್ವಜ್ಞೇಯ ಎಂಬ ವಾದವನ್ನು ಹಿಡಿದು) ಸತ್ತವರನ್ನು ಬದುಕಿಸುವಂತೆ ಮತ್ತೆ ಬದಲಾಯಿಸುವದಕ್ಕೆ ನೂರು ಜನ ವೈನಾಶಕರಿಂದಲೂ ಆಗಲಾರದು.²

ಕೂಟಸ್ಥ ಚೈತನ್ಯವಾದದಲ್ಲಿ ಯಾವ ದೋಷವೂ ಇಲ್ಲ

(ಭಾಷ್ಯ)

೯೫. ಜ್ಞಾನಸ್ಯ ಸ್ವಾಜ್ಞೇಯತ್ವೇ³ ತದಪ್ಯನೈನ, ತದಪ್ಯನೈನ-ಇತಿ ತ್ವತ್ಪಕ್ಷೇ ಅತಿಪ್ರಸಜ್ಞಃ ಇತಿ ಚೇತ್ | ನ | ತದ್ವಿಭಾಗೋಪಪತ್ತೇಃ ಸರ್ವಸ್ಯ | ಯದಾ ಹಿ ಸರ್ವಂ ಜ್ಞೇಯಂ ಕಸ್ಯಚಿತ್ ತದಾ ತದ್ವ್ಯತಿರಿಕ್ತಂ ಜ್ಞಾನಂ ಜ್ಞಾನಮೇವೇತಿ ದ್ವಿತೀಯೋ ವಿಭಾಗ ಏವ ಅಭ್ಯುಪಗಮ್ಯತೇ ಅವೈನಾಶಿಕೈಃ, ನ ತೃತೀಯಸ್ತದ್ವಿಷಯಃ ಇತಿ ಅನವಸ್ಥಾನುಪಪತ್ತಿಃ | ಜ್ಞಾನಸ್ಯ ಸ್ವೇನೈವ ಅವಿಜ್ಞೇಯತ್ವೇ ಸರ್ವಜ್ಞತ್ವಹಾನಿಃ ಇತಿ ಚೇತ್ | ಸೋಽಪಿ ದೋಷಸ್ತಸ್ಯೈವಾಸ್ತು ಕಿಂ ತನ್ನಿ ಬರ್ಹಣೇನ ಅಸ್ಮಾಕಮ್ ? ಅನವಸ್ಥಾ ದೋಷಶ್ಚ | ಜ್ಞಾನಸ್ಯ ಜ್ಞೇಯತ್ವಾಭ್ಯುಪಗಮಾತ್ | ಅವಶ್ಯಂ ಚ ವೈನಾಶಿ ಕಾನಾಂ ಜ್ಞಾನಂ ಜ್ಞೇಯಮ್ | ಸ್ವಾತ್ಮನಾ ಚ ಅವಿಜ್ಞೇಯತ್ವೇನ ಅನವಸ್ಥಾ ಅನಿವಾರ್ಯಾ | ಸಮಾನ ಏವಾಯಂ ದೋಷಃ ಇತಿ ಚೇತ್ | ನ | ಜ್ಞಾನಸ್ಯ ಏಕತ್ವೋಪಪತ್ತೇಃ | ಸರ್ವದೇಶಕಾಲಪುರುಷಾದ್ಯವಸ್ಥಮ್ ಏಕಮೇವ ಜ್ಞಾನಂ

1. ವಿಜ್ಞಾನವು ತನ್ನನ್ನೇ ತಾನು ಅರಿಯುತ್ತದೆಯೆಂದು ನಾವು ಒಪ್ಪುವದರಿಂದ ನಮ್ಮ ಮತದಂತೆ ವಿಜ್ಞಾನನಿರಬಹುದು ; ಆದರೆ ನಿಮ್ಮ ಮತದಂತೆ ಸುಷುಪ್ತಿಯಲ್ಲಿರುವ ಜ್ಞಾನವು ವಿಜ್ಞೇಯವಲ್ಲ, ಬೇರೆ ವಿಜ್ಞೇಯಗಳೂ ಇಲ್ಲ ; ಆದ್ದರಿಂದ ನಿಮ್ಮ ಮತದಂತೆ ಜ್ಞಾನನಿರುವ ದಿಲ್ಲವೆಂಬುದೇ ಸರಿ ಎಂದು ಪೂರ್ವಪಕ್ಷಿಯ ಭಾವ.

2. ಎಚ್ಚರಕನಸುಗಳಲ್ಲಿ ತೋರುವ ವಿಷಯಗಳ ಅಭಾವವನ್ನು ನೀವೂ ಒಪ್ಪಿದ್ದೀರಿ; ಅದನ್ನು ಅರಿಯುವ ವಿಜ್ಞಾನವು ಆ ಅಭಾವರೂಪಜ್ಞೇಯಕ್ಕಿಂತ ಬೇರೆಯೇ ಆಗಿದೆ. ವಿಜ್ಞಾನವು ತನ್ನನ್ನು ತಾನು ಅರಿಯಲಿ, ಬಿಡಲಿ, ತಾನು ಅರಿಯುವ ವಿಷಯಾಭಾವಕ್ಕಿಂತ ಬೇರೆ ಎಂಬುದನ್ನು ಅಲ್ಲಗಳೆಯುವದು ಹೇಗೆ? ಅದನ್ನು ಒಪ್ಪಿದಮೇಲೆ ಜ್ಞೇಯಕ್ಕಿಂತ ಜ್ಞಾನವು ಬೇರೆ ಎಂಬುದನ್ನು ಮತ್ತೆ ನಿರ್ವೇಧಿಸುವದು ಸತ್ತವರನ್ನು ಬದುಕಿಸುವ ಪ್ರಯತ್ನ ವಲ್ಲವೆ ?

3. “ ಜ್ಞೇಯತ್ವಮೇವೇತಿ ” ಎಂಬ ಆ|| ಪಾಠಕ್ಕಿಂತ ಈ ವಾ|| ಪಾಠವೇ ಮೇಲು.

ನಾನುರೂಪಾದ್ಯನೇಕೋಪಾಧಿಭೇದಾತ್ ಸವಿತ್ರಾದಿಜಲಾದಿಪ್ರತಿಬಿಮ್ಬವತ್ ಅನೇಕಧಾ ಅವಭಾಸತೇ ಇತಿ ನಾಸೌ ದೋಷಃ | ತಥಾ ಚೇಹ ಇದಮ್ ಉಚ್ಯತೇ ||

(ಭಾಷ್ಯಾರ್ಥ)

(ಅಕ್ಷೇಪ):—ಜ್ಞಾನವು ತನ್ನನ್ನು ತಾನೇ ಅರಿಯುವದಿಲ್ಲವಾದರೆ ಅದೂ ಮತ್ತೊಂದರಿಂದ (ಅರಿಯಲ್ಪಡಬೇಕು), ಅದೂ ಮತ್ತೊಂದರಿಂದ ಎಂದು ನಿನ್ನ ಪಕ್ಷದಲ್ಲಿ ಅತಿಪ್ರಸಕ್ತಿಯಾಗುವದಲ್ಲ!¹

(ಪರಿಹಾರ):—ಹಾಗಲ್ಲ. ಎಲ್ಲವೂ ಅದಕ್ಕಿಂತ ಬೇರೆ (ಎಂದು ಹೇಳುವದು) ಯುಕ್ತವಾಗಿರುತ್ತದೆ. ಯಾವಾಗ ಎಲ್ಲವೂ ಒಂದಕ್ಕೆ ಜ್ಞೇಯವೆಂದಾಯಿತೋ ಆಗ (ಜ್ಞೇಯಕ್ಕಿಂತ) ಬೇರೆಯಾದ ಜ್ಞಾನವು ಜ್ಞಾನವೇ ಆಗಿರುವದರಿಂದ (ಜ್ಞಾನವೆಂಬ) ಎರಡನೆಯ ವಿಭಾಗವೊಂದನ್ನೇ ಅವೈನಾಶಿಕರು² ಒಪ್ಪುತ್ತಾರೆಯೇ ಹೊರತು ಅದನ್ನು ವಿಷಯಮಾಡಿಕೊಂಡಿರುವ ಮೂರನೆಯ (ಜ್ಞಾನವನ್ನು) (ಒಪ್ಪುವ)ದಿಲ್ಲ. ಅದ್ದರಿಂದ (ಅವರ ಪಕ್ಷದಲ್ಲಿ) ಅವನಸ್ಥೆಯೆಂಬುದು ಯುಕ್ತವಲ್ಲ.³

(ಅಕ್ಷೇಪ):—ಜ್ಞಾನವು ತನ್ನನ್ನು ತಾನೇ ಅರಿಯುವದಿಲ್ಲವೆಂದರೆ ಅದು ಸರ್ವಜ್ಞವೆಂಬುದು ಹೋಗುವದಲ್ಲ!⁴

(ಪರಿಹಾರ):—ಆ ದೋಷವೂ ಅವನಿಗೇ ಆಗಲಿ! ಅದನ್ನು ಖಂಡಿಸುವದರಿಂದ ನಮಗೇನಾಗಬೇಕು⁵? ಅವನಸ್ಥಾದೋಷವೂ (ಅವನಿಗೇ ಆಗಲಿ)! ಏಕೆಂದರೆ

1. ಬೌದ್ಧರಲ್ಲದ ನಿಮ್ಮ ಪಕ್ಷದಲ್ಲಿ ಜ್ಞಾನವು ತನ್ನನ್ನು ತಾನು ಅರಿಯುವದಿಲ್ಲವಾದ್ದರಿಂದ ಅದನ್ನು ಅರಿಯುವದಕ್ಕೆ ಮತ್ತೊಂದು ಜ್ಞಾನವು ಬೇಕಾಗುವದು. ಹೀಗೆ ಜ್ಞಾನಗಳ ಸಾಲಿಗೆ ನಿಲುಗಡೆಯೇ ಇಲ್ಲದೆ ಹೋಗುತ್ತದೆ; ಮತ್ತೊಂದು ಜ್ಞಾನವನ್ನು ಒಪ್ಪದಿದ್ದರೆ ಜ್ಞಾನವೇ ಸಿದ್ಧಿಸುವದಿಲ್ಲ-ಎಂದು ಅಕ್ಷೇಪ.

2. ಅವೈನಾಶಿಕರೆಂದರೆ ಇಲ್ಲಿ ವೇದಾಂತಿಗಳೆಂದರ್ಥ; ಏಕೆಂದರೆ ತಾರ್ಕಿಕರು ಜ್ಞಾನವಿಷಯಕವಾದ ಅನುವ್ಯವಸಾಯವೆಂಬ ಜ್ಞಾನವನ್ನು ಒಪ್ಪಿರುತ್ತಾರೆ.

3. ಜ್ಞಾನವು ಸ್ವತಃಸಿದ್ಧವಾಗಿರುವದರಿಂದ ಅದನ್ನು ಅರಿಯುವದಕ್ಕೆ ಮತ್ತೊಂದು ಜ್ಞಾನವು ಬೇಕಿಲ್ಲ; ಜ್ಞೇಯವೆಲ್ಲವನ್ನೂ ಒಂದೇ ಜ್ಞಾನವು ಅರಿಯುತ್ತದೆ ಎಂದು ನಾವು ಒಪ್ಪುವದರಿಂದ ಅನೇಕ ಜ್ಞಾನಗಳೂ ಬೇಕಾಗುವದಿಲ್ಲ ಎಂದು ಭಾವ.

4. ತನ್ನನ್ನು ಅರಿಯುವದಿಲ್ಲವೆಂಬಷ್ಟು ಮಟ್ಟಿಗೆ ಅಸರ್ವಜ್ಞವಾಯಿತಲ್ಲ!

5. ಅಜ್ಞೇಯವಾದ ತನ್ನನ್ನು ಜ್ಞಾನವು ಅರಿಯದೆ ಇದ್ದರೆ ಅಸರ್ವಜ್ಞತ್ವವುಂಟಾಗದು. ಆದರೆ ಬೌದ್ಧರ ಪಕ್ಷದಲ್ಲಿ ಜ್ಞಾನವು ಜ್ಞೇಯವೇ ಎಂದು ಒಪ್ಪಿರುವದರಿಂದಲೂ ಜ್ಞೇಯಕ್ಕಿಂತ ಜ್ಞಾನವು ಬೇರೆಯೆಂದು ನಾವು ತೋರಿಸಿಕೊಟ್ಟಿರುವದರಿಂದ ಜ್ಞಾನವು ತನ್ನನ್ನು ತಾನು ಅರಿಯಲಾರದೆಂದಾಗುವದರಿಂದಲೂ ಅಸರ್ವಜ್ಞತ್ವದೋಷವು ಗಂಟುಬೀಳುತ್ತದೆ.

ಜ್ಞಾನವು ಜ್ಞೇಯವೆಂದು (ಅವನು) ಒಪ್ಪಿರುತ್ತಾನೆ. ಜ್ಞಾನವು ಜ್ಞೇಯವೇ ಆಗಿರಬೇಕೆಂಬುದು ವೈನಾಶಿಕನ (ಮತವು); (ಅದು) ತನ್ನನ್ನು ತಾನೇ ಅರಿಯಲಾರದಾದ್ದರಿಂದ (ಅವರಿಂದ) ಅನವಸ್ಥಾ ದೋಷವನ್ನು ಪರಿಹರಿಸುವದು ಆಗಲೂ ಆರದು.¹

(ಆಕ್ಷೇಪ):—ಈ ದೋಷವು (ಇಬ್ಬರಿಗೂ) ಸಮಾನವೇ (ಆಗಿರುತ್ತದೆ).²

(ಪರಿಹಾರ):—ಹಾಗಲ್ಲ. ಏಕೆಂದರೆ ಜ್ಞಾನವು ಒಂದೇ³ (ಎಂಬುದು) ಯುಕ್ತವಾಗಿರುತ್ತದೆ. ಎಲ್ಲಾ ದೇಶಗಳು, ಕಾಲಗಳು, ಪುರುಷರು-ಮುಂತಾದ ಅವಸ್ಥೆಗಳುಳ್ಳದ್ದಾಗಿ ಜ್ಞಾನವು ತಾನೊಂದೇ ಆಗಿದ್ದು ನಾಮರೂಪಗಳೇ ಮುಂತಾದ ಅನೇಕ ಉಪಾಧಿಗಳ ಭೇದದಿಂದ⁴ ಸೂರ್ಯನೇ ಮುಂತಾದವುಗಳಿಗೆ (ಅನೇಕ) ಪ್ರತಿಬಿಂಬಗಳಾಗುವಂತೆ ಬಲುಬಗೆಯಾಗಿ ತೋರುತ್ತಿರುತ್ತದೆ. ಆದ್ದರಿಂದ ಈ ದೋಷವಿಲ್ಲ.⁵ ಆದ್ದರಿಂದಲೇ ಇಲ್ಲಿ ಈ (ವಿಷಯವನ್ನು) ಹೇಳಿಯೂ ಇರುತ್ತದೆ.⁶

ಪುರುಷನು ಶರೀರದಲ್ಲಿರುವ ಬಗೆ

(ಭಾಷ್ಯ)

೯೬. ನನು ಶ್ರುತೇರಿಹ್ಯವ ಅನ್ತಃಶರೀರೇ ಪರಿಚ್ಛಿನ್ನಃ ಕುಣ್ಡ ಬದರವತ್ ಪುರುಷಃ ಇತಿ | ನ | ಪ್ರಾಣಾದಿಕಲಾಕಾರಣತ್ವಾತ್ | ನ ಹಿ ಶರೀರಮಾತ್ರಪರಿಚ್ಛಿನ್ನಃ⁷ ಪ್ರಾಣ

1. ಜ್ಞಾನವು ತನ್ನನ್ನೇ ತಾನು ಅರಿಯುವದೆಂದರೆ ಆತ್ಮಾಶ್ರಯದೋಷ; ಆದು ಅರಿಯುವದೆಂಬುದು ಸಿದ್ಧವಾಗಿಯೂ ಇಲ್ಲ. ಜ್ಞಾನಕ್ಕಿಂತ ಬೇರೆಯಾದ ಜ್ಞಾನವು ಅದನ್ನು ಅರಿಯುವದೆಂದರೆ ಅನವಸ್ಥಾದೋಷವು ಬರುತ್ತದೆ ಜ್ಞಾನವು ಜ್ಞೇಯವಲ್ಲ ಎಂಬ ನಮ್ಮ ಪಕ್ಷವನ್ನು ಒಪ್ಪಿಕೊಂಡಹೊರತು ಈ ದೋಷವು ಹೋಗಲಾರದು.

2. ಜ್ಞಾನವು ಸ್ವಪ್ರಕಾಶವೆಂದು ಒಪ್ಪಿದರೆ ಆತ್ಮಾಶ್ರಯದೋಷವು; ಅದನ್ನು ತಪ್ಪಿಸಿಕೊಳ್ಳುವದಕ್ಕೆ ಹೊರಟರೆ ನಮ್ಮಂತೆಯೇ ನೇವಾಂತಿಗಳಾದ ನಿಮಗೂ ಅನವಸ್ಥಾದೋಷವು ಬರುತ್ತದೆ.

3. ಅದ್ವಿತೀಯವು.

4. ಈ ಉಪಾಧಿಗಳೂ ಅವಿದ್ಯಾಕಲ್ಪಿತವಾಗಿರುತ್ತವೆ. ಸೂ. ಭಾ. ೩-೨-೧೫.

5. ಆತ್ಮಾಶ್ರಯ, ಅನವಸ್ಥಾ-ಮುಂತಾದ ದೋಷಗಳು ದ್ವೈತವನ್ನು ಸತ್ಯವೆಂದು ಬಿಟ್ಟು ನಮಗೆ ಉಂಟಾಗುವವೇ ಹೊರತು ಅದ್ವೈತಿಗಳಾದ ನಮಗೆ ಉಂಟಾಗುವದಿಲ್ಲ. ನಮ್ಮ ಮತದಲ್ಲಿ ಜ್ಞಾನವು ಅದ್ವಿತೀಯವಾಗಿರುತ್ತದೆ; ಆದೇ ಅವಿದ್ಯಾವ್ಯವಹಾರದಲ್ಲಿ ವೃತ್ತಿ ಜ್ಞಾನಗಳಾಗಿಯೂ ಜ್ಞಾನಜ್ಞೇಯಗಳ ರೂಪದಿಂದಲೂ ಕಾಣಿಸಿಕೊಳ್ಳುತ್ತದೆ ಎಂದು ನಾವು ಒಪ್ಪಿರುವುದರಿಂದ ನಮ್ಮ ಪಕ್ಷದಲ್ಲಿ ಯಾವ ದೋಷಗಳೂ ಇರುವದಿಲ್ಲ.

6. ಶ್ರುತಿಯಲ್ಲಿ ಚೈತನ್ಯವೊಂದೇ ಪರಮಾರ್ಥವೆಂದು ಹೇಳಿಯೂ ಇದೆ.

7. ಈ ವಾ|| ಪಾಠವೇ ಸರಿ.

ಶ್ರದ್ಧಾದೀನಾಂ ಕಲಾನಾಂ ಕಾರಣತ್ವಂ ಪ್ರತಿಪತ್ತಂ ಶಕ್ನುಯಾತ್ | ಕಲಾಕಾರ್ಯ
 ತ್ವಾಚ್ಚ ಶರೀರಸ್ಯ | ನ ಹಿ ಪುರುಷಕಾರ್ಯಾಣಾಂ ಕಲಾನಾಂ ಕಾರ್ಯಂ ಸತ್ ಶರೀರಂ
 ಕಾರಣಕಾರಣಂ ಸ್ವಸ್ಯ ಪುರುಷಂ ಕುಣ್ಡಬದರಮಿವ ಅಭ್ಯಂತರೀಕುರ್ಯಾತ್ |
 ಬೀಜವೃಕ್ಷಾದಿವತ್ ಸ್ಯಾತ್ ಇತಿ ಚೇತ್ | ಯಥಾ ಬೀಜಕಾರ್ಯಂ ವೃಕ್ಷಃ
 ತತ್ಪ್ರಾಯಂ ಚ ಫಲಂ ಸ್ವಕಾರಣಕಾರಣಂ ಬೀಜಮ್ ಅಭ್ಯಂತರೀಕರೋತಿ ಆಮ್ರಾದಿ
 ತದ್ವತ್ ಪುರುಷಮ್ ಅಭ್ಯಂತರೀಕುರ್ಯಾತ್ ಶರೀರಂ ಸ್ವಕಾರಣಮಪಿ ಇತಿ
 ಚೇತ್ | ನ | ಅನ್ಯತ್ಪಾತ್, ಸಾವಯವತ್ವಾಚ್ಚ | ದೃಷ್ಟಾಂತೇ ಕಾರಣಾದ್¹
 ಬೀಜಾತ್ ವೃಕ್ಷಫಲಸಂವೃತ್ತಾನಿ ಅನ್ಯಾನ್ಯೇವ ಬೀಜಾನಿ | ದಾಷ್ಟಾರ್ಪಣಿಕೇ ತು
 ಸ್ವಕಾರಣಕಾರಣಭೂತಃ ಸ ಏವ ಪುರುಷಃ ಶರೀರೇ ಅಭ್ಯಂತರೀಕೃತಃ ಶ್ರೂಯತೇ |
 ಬೀಜವೃಕ್ಷಾದೀನಾಂ ಸಾವಯವತ್ವಾಚ್ಚ ಸ್ಯಾದಾಧಾರಾಧೇಯತ್ವಮ್ | ನಿರವಯವಶ್ಚ
 ಪುರುಷಃ, ಸಾವಯವಶ್ಚ ಕಲಾಃ ಶರೀರಂ ಚ | ಏತೇನ ಆಕಾಶಸ್ಯಾಪಿ ಶರೀರಾ
 ಧಾರತ್ವಮ್ ಅನುಪಪನ್ನಂ ಕಿಮುತ ಆಕಾಶಕಾರಣಸ್ಯ ಪುರುಷಸ್ಯ | ತಸ್ಮಾತ್
 ಅಸಮಾನೋ ದೃಷ್ಟಾಂತಃ ||

(ಭಾಷ್ಯಾರ್ಥ)

(ಆಕ್ಷೇಪ):— ಶ್ರುತಿಪ್ರಮಾಣದಿಂದ ನೋಡಿದರೆ, ಕುಂಡದಲ್ಲಿ ಎಗಚೇ ಕಾಯಿ
 ಗಳಿರುವಂತೆ ಪುರುಷನೂ ಶರೀರದೊಳಗೆ ಅಡಕವಾಗಿರಬೇಕಲ್ಲವೆ² ?

(ಪರಿಹಾರ):— ಹಾಗಲ್ಲ. ಏಕೆಂದರೆ (ಅವನು) ಪ್ರಾಣವೇ ಮುಂತಾದ
 ಕಲೆಗಳಿಗೆ ಕಾರಣನಾಗಿರುತ್ತಾನೆ.³ ಶರೀರದಷ್ಟೇ ಅಳತೆಯುಳ್ಳವನು ಪ್ರಾಣ, ಶ್ರದ್ಧೆ-
 ಮುಂತಾದ ಕಲೆಗಳಿಗೆ ಕಾರಣತ್ವವನ್ನು ಹೊಂದುವದಕ್ಕೆ ಶಕ್ತನಾಗಲಾರನಷ್ಟೆ.
 ಶರೀರವು ಕಲೆಗಳ ಕಾರ್ಯವಾಗಿರುವದರಿಂದಲೂ (ಹೀಗೆಂದು ತಿಳಿಯಬೇಕು). ಏಕೆಂದರೆ
 ಶರೀರವು ಪುರುಷನ ಕಾರ್ಯವಾಗಿರುವ ಕಲೆಗಳ ಕಾರ್ಯವಾಗಿದ್ದುಕೊಂಡೇ ತನ್ನ
 ಕಾರಣಕ್ಕೂ ಕಾರಣನಾಗಿರುವ ಪುರುಷನನ್ನು ಕುಂಡವು ಎಗಚೇಕಾಯಿಗಳನ್ನು
 (ಒಳಗೊಳ್ಳುವಂತೆ)⁴ ತನ್ನೊಳಗೆ ಇಟ್ಟುಕೊಳ್ಳಲಾರದು.

1. “ ಕಾರಣಬೀಜಾತ್ ” ಎಂದು ಆ|| ಪಾಠ.

2. ಜ್ಞಾನರೂಪನಾದ ಆತ್ಮನು ಆದ್ವಿತೀಯನು, ಸತ್ಯನು-ಎಂಬುದು ಪುರುಷನು
 ಶರೀರದ ಅಳತೆಗೆ ಕಟ್ಟುಬಿದ್ದಿರುತ್ತಾನೆಂದು ಹೇಳುವ ಶ್ರುತಿಗೆ ವಿರುದ್ಧವಲ್ಲವೆ ?

3. ಶ್ರುತಿಯು ವಾಕ್ಯರೇಷದಲ್ಲಿ ಈ ಪುರುಷನಿಂದ ಕಲೆಗಳು ಉಂಟಾಗುವವೆಂದು
 ಹೇಳಿರುವದರಿಂದ ಪುರುಷನು ಕಲೆಗಳಿಂದ ಪರಿಚ್ಛಿನ್ನನಾಗಲಾರನು.

4. “ ಕುಣ್ಡಬದರವತ್ ” ಎಂಬುದು “ ಕುಣ್ಡೇ ಬದರವತ್ ” ಎಂದೂ, “ ಕುಣ್ಡ
 ಬದರಮಿವ ” ಎಂಬುದು “ ಕುಣ್ಡಂ ಬದರಮಿವ ” ಎಂದೂ ಇದ್ದರೆ ದೃಷ್ಟಾಂತವು ಇನ್ನೂ
 ಸ್ಪಷ್ಟವಾಗುವದು.

(ಅಕ್ಷೇಪ):— ಬೀಜವೃಕ್ಷಾದಿಗಳಂತೆ ಇರಬಹುದಲ್ಲ! (ಹೇಗೆಂದರೆ) ಬೀಜದ ಕಾರ್ಯವು ಮರವು; ಅದರ ಕಾರ್ಯವಾದ ಮಾವಿನಹಣ್ಣೇ ಮುಂತಾದದ್ದು ತನ್ನ ಕಾರಣಕ್ಕೂ ಕಾರಣವಾಗಿರುವ ಬೀಜವನ್ನು ಹೇಗೆ ತನ್ನೊಳಗೆ ಇಟ್ಟುಕೊಂಡಿರುವದೋ ಹಾಗೆ ಶರೀರವು ತನ್ನ ಕಾರಣಕ್ಕೂ ಕಾರಣವಾಗಿರುವ ಪುರುಷನನ್ನು ತನ್ನೊಳಗೆ ಇಟ್ಟುಕೊಳ್ಳಬಹುದಲ್ಲ!

(ಪರಿಹಾರ):— ಹಾಗಲ್ಲ. ಏಕೆಂದರೆ (ಅದು) ಬೇರೆಯಾಗಿರುತ್ತದೆ, ಸಾವಯವ ವಾಗಿಯೂ ಇರುತ್ತದೆ (ಇದರ ವಿವರ): ದೃಷ್ಟಾಂತದಲ್ಲಿ ಕಾರಣವಾದ ಬೀಜಕ್ಕಿಂತ ಮರದ ಹಣ್ಣಿನಿಂದ ಆಗಿರುವ ಬೀಜಗಳು ಬೇರೆಯೇ ಆಗಿರುತ್ತವೆ; ಆದರೆ ದಾಷ್ಟಾಂತಿಕ ದಲ್ಲಿ ತನ್ನ ಕಾರಣಕ್ಕೂ ಕಾರಣನಾಗಿರುವ ಅದೇ ಪುರುಷನನ್ನೇ ಶರೀರದೊಳಗೆ ಅಡಕ ಮಾಡಿಕೊಂಡಿರುತ್ತದೆ ಎಂದು ಶ್ರುತಿಯಲ್ಲಿದೆ.¹ (ಇದಲ್ಲದೆ) ಬೀಜ, ವೃಕ್ಷ-ಮುಂತಾದವು ಗಳು ಅವಯವಗಳುಳ್ಳವಾಗಿರುವದರಿಂದ (ಅವುಗಳಲ್ಲಿ) ಒಂದು ಆಧಾರವೂ ಇನ್ನೊಂದು ಅಧೇಯವೂ ಆಗಿರಬಹುದು. ಆದರೆ ಪುರುಷನಿಗೆ ಅವಯವಗಳಿಲ್ಲ; ಕಲೆಗಳಿಗೆ ಅವಯವಗಳಿವೆ, ಶರೀರಕ್ಕೂ ಇವೆ. (ಆದ್ದರಿಂದ ಇಲ್ಲಿ ಆಧಾರಾಧೇಯಭಾವವಿರಲಾರದು)² ಈ ಕಾರಣದಿಂದಲೇ³ ಆಕಾಶವುಕೂಡ ಶರೀರವೆಂಬ ಆಧಾರದಲ್ಲಿದೆ ಎನ್ನುವದು ಹೊಂದುವಂತಿಲ್ಲ. (ಹೀಗಿರುವಲ್ಲಿ) ಆಕಾಶಕ್ಕೂ ಕಾರಣನಾಗಿರುವ ಪುರುಷನು (ಅದರೊಳಗೆ) ಇರಲಾರನೆಂಬುದನ್ನು ಹೇಳತಕ್ಕದ್ದೇನು?⁴ ಆದ್ದರಿಂದ (ನೀವು ಕೊಟ್ಟ) ದೃಷ್ಟಾಂತವು ಸಮನಲ್ಲ.

(ಭಾಷ್ಯ)

೯೭. ಕಿಂ ದೃಷ್ಟಾಂತೇನ? ವಚನಾತ್ ಸ್ಯಾತ್ ಇತಿ ಚೇತ್ | ನ | ವಚನಸ್ಯ ಅಕಾರಕತ್ವಾತ್ | ನ ಹಿ ವಚನಂ ವಸ್ತುನೋಽನ್ಯಥಾಕರಣೇ ವ್ಯಾಪ್ತಿಯತೇ | ಕಿಂ ತರ್ಹಿ ಯಥಾಭೂತಾರ್ಥವದ್ಯೋತನೇ | ತಸ್ಯಾತ್ ಅನ್ತಃಶರೀರೇ ಇತ್ಯೇತದ್ ವಚನಂ “ಅಣ್ಣಸ್ಯಾನ್ತವ್ಯೋಮು” ಇತಿವತ್ ದ್ರಷ್ಟವ್ಯಮ್ ||

1. ಪುರುಷರು ಅನೇಕರೊಂದಾಗಲಿ, ಕಲೆಗಳಿಗೆ ಕಾರಣನಾಗಿರುವ ಪುರುಷನೂ ಶರೀರದೊಳಗಿರುವ ಪುರುಷನೂ ಬೇರೆಯೆಂದಾಗಲಿ ಶ್ರುತಿಯಿಲ್ಲ. ಹೀಗೆ ಶರೀರದೊಳಗೆ ಪುರುಷನಿದಾನೆ ಎಂಬ ವಾಕ್ಯವು ಮುಂದಿನ ವಾಕ್ಯಕ್ಕೆ ಹೊಂದಿಕೆಯಾಗುವದಿಲ್ಲವಾದ್ದರಿಂದ ಈ ವಾಕ್ಯಕ್ಕೆ ಅಕ್ಷರಾರ್ಥವನ್ನು ತೆಗೆದುಕೊಳ್ಳಬಾರದು ಎಂದು ಭಾವ.

2. ನಿರವಯವವಸ್ತುವಿಗೆ ಸಾವಯವವಾದದ್ದು ಆಧಾರವಾಗಲಾರದು.

3. ನಿರವಯವವಾಗಿರುವದರಿಂದಲೇ.

4. ನಿಜವಾಗಿ ಅವನೇ ಆಕಾಶದಿಯಾಗಿ ಎಲ್ಲಕ್ಕೂ ಆಧಾರವಾಗಿರುತ್ತಾನೆ, ಏಕೆಂದರೆ ಅವನಲ್ಲಿ ಎಲ್ಲವೂ ಕಲ್ಪಿತವಾಗಿರುತ್ತದೆ.

5. “ಇತಿವಚ್ಚ” ಎಂಬ ಪಾಠದಲ್ಲಿ ಚ ಹೆಚ್ಚು.

(ಭಾಷ್ಯಾರ್ಥ)

(ಆಕ್ಷೇಪ):—ದೃಷ್ಟಾಂತದಿಂದೇನು?¹ ವಚನದಿಂದಲೇ (ಶರೀರವು ಆಧಾರ) ವಾಗಬಹುದಲ್ಲವೆ?

(ಪರಿಹಾರ):—ಹಾಗಲ್ಲ. ಏಕೆಂದರೆ ವಚನವು ಕಾರಕವಲ್ಲ. ವಚನಕ್ಕೆ ಇರುವದನ್ನು ಬೇರೆಯಾಗಿ ಮಾಡುವದು ಕೆಲಸವಲ್ಲ, ಮತ್ತೇನೆಂದರೆ-ಪದಾರ್ಥವು ಹೇಗಿರುವದೋ ಹಾಗೆ ಅದನ್ನು ತೋರಿಸಿಕೊಡುವದೇ (ಅದರ ಕೆಲಸವು).² ಆದ್ದರಿಂದ “ಶರೀರದೊಳಗೆ” ಎಂಬ (ಮಾತನ್ನು) ‘ಮೊಟ್ಟೆಯಲ್ಲಿ ಆಕಾಶವಿರುವದು’ ಎಂಬಂತೆ³ ಅರಿಯಬೇಕು.

(ಭಾಷ್ಯ)

೯೮. ಉಪಲಬ್ಧಿನಿಮಿತ್ತತ್ವಾಚ್ಚ | ದರ್ಶನಶ್ರವಣಮನನವಿಜ್ಞಾನಾದಿಜ್ಞಾಪ್ತಃ | ಅಂತಃಶರೀರೇ ಪರಿಚ್ಛಿನ್ನ ಇವ ಹಿ ಉಪಲಭ್ಯತೇ ಪುರುಷಃ ಉಪಲಭ್ಯತೇ ಚಾತ್ರ⁴ | ಅತ ಉಚ್ಯತೇ “ಅಂತಃಶರೀರೇ ಸೋಮ್ಯ ಸ ಪುರುಷಃ” ಇತಿ | ನ ಪುನರಾಕಾಶ ಕಾರಣಭೂತಃ ಸನ್ ಕುಣ್ಡಬದರವತ್ ಶರೀರಪರಿಚ್ಛಿನ್ನಃ ಇತಿ ಮನಸಾಪಿ ಇಚ್ಛತಿ ವಕ್ತುಂ ಮೂರ್ಛೋಽಪಿ | ಕಿಮುತ ಪ್ರಮಾಣಭೂತಾ ಶ್ರುತಿಃ ||

(ಭಾಷ್ಯಾರ್ಥ)

ಅರಿವಿಗೆ ನಿಮಿತ್ತವಾಗಿರುವದರಿಂದಲೂ (ಹೀಗೆಂದು ಹೇಳಿರುತ್ತದೆ). ಪುರುಷನು ನೋಡುವದು, ಕೇಳುವದು, ಯೋಚಿಸುವದು, ಗೊತ್ತಾಗಿ ಅರಿಯುವದು-ಮುಂತಾದ

1. ಶ್ರುತಿಯು ಸ್ಪಷ್ಟವಾಗಿ ಹೇಳಿರುವದರಿಂದ ದೃಷ್ಟಾಂತವು ಹೊಂದದಿದ್ದರೂ ಶರೀರದೊಳಗೆ ಪುರುಷನಿದಾನೆಂದು ಹೇಳಬಹುದಲ್ಲ! ಎಂದು ಭಾವ.

2. ವಚನವು ಪ್ರಮಾಣವಾದ್ದರಿಂದ ಅದು ಅನುಭವವನ್ನುಂಟುಮಾಡುವದಾಗಿರಬೇಕು. ಅನುಭವಕ್ಕೆ ವಿರುದ್ಧವಾಗಿ ವಚನವು ಎಂದಿಗೂ ಹೇಳಲಾರದು. ತೈ. ಭಾ. ೧-೧೧ ಉಪಸಂಹಾರಭಾಷ್ಯ (ಭಾ. ಭಾ. ೭೩); ಬೃ. ಭಾ. ೨-೧-೨೦, ೩-೯ ಉಪಸಂಹಾರ; ಗೀತಾ. ಭಾ. ೧೮-೬೬.

3. “ಮೊಟ್ಟೆಯಲ್ಲಿ ಆಕಾಶವಿದೆ” ಎಂಬುದು ಮುಖ್ಯಾರ್ಥದಲ್ಲಿ ಹೊಂದುವದಿಲ್ಲ; ಮತ್ತು ಆಕಾಶವೇ ಪರಂಪರೆಯಿಂದ ಮೊಟ್ಟೆಯಾಗಿರುತ್ತದೆ.

4. ಇದು ವಾ|| ಕಾ|| ಪಾಠ; “ಉಪಲಭ್ಯತೇ ಚ” ಎಂದಿಷ್ಟೇ ಆ||

ಲಿಂಗಗಳಿಂದ¹ ಶರೀರದೊಳಗಡೆಯಲ್ಲಿ ಅಳತೆಗೆ ಸಿದ್ಧವಂತೆ ಕಾಣುತ್ತಿರುತ್ತಾನೆ, ಮತ್ತು ಅಲ್ಲಿಯೇ (ತನ್ನ ರೂವದಲ್ಲಿ) ಅರಿಯಲ್ಪಡುತ್ತಾನೆ.” ಆದ್ದರಿಂದ “ಎಲೈ ಸೋವ್ಯನೇ, ಆ ಪುರುಷನು ಶರೀರದೊಳಗೆ ಇರುತ್ತಾನೆ” ಎಂದು ಹೇಳಿರುತ್ತದೆ. ಇಷ್ಟೇ ಹೊರತು ಆಕಾರಕ್ಕೂ ಕಾರಣನಾಗಿರುವ (ಆತ್ಮನು) ಕುಂಡದಲ್ಲಿ ಎಗಚಿ ಕಾಯಿಗಳು (ಅಡಕನಾಗಿರು)ನಂತೆ ಶರೀರದಲ್ಲಿ ಅಡಕನಾಗಿರುತ್ತಾನೆಂದು ಹೇಳುವುದಕ್ಕೆ ಮೂಢನಿಗೆಕೂಡ ಮನಸ್ಸಿನಲ್ಲಿಯೂ ಬರಲಾರದು ; ಹೀಗಿರುವಲ್ಲಿ ಪ್ರಮಾಣವಾದ ಶ್ರುತಿಯು (ಹಾಗೆಂದು ಹೇಳುವುದಕ್ಕೆ ಹೂರಡಲಾರದೆಂದು) ಹೇಳತಕ್ಕದ್ದೇನು ?

ಪುರುಷನಿಂದ ಕಲೆಗಳ ಸೃಷ್ಟಿ

(ಭಾಷ್ಯ)

೯೯. “ಯಸ್ಮಿನ್ನೇತಾಃ ಮೋಡಶಕಲಾಃ ಪ್ರಭವಂತಿ” ಇತ್ಯುಕ್ತಃ ಪುರುಷ ವಿಶೇಷಾರ್ಥಃ¹ ಕಲಾನಾಂ ಪ್ರಭವಃ | ಸ ಚ ಅನ್ಯಾಭೋಗ್ಯಪಿ ಶ್ರುತಃ ಕೇನ ಕ್ರಮೇಣ ಸ್ಯಾತ್ ಇತ್ಯತಃ ಇದಮುಚ್ಯತೇ | ಚೇತನಪೂರ್ವಿಕಾ ಚ ಸೃಷ್ಟಿಃ ಇತ್ಯೇವಮರ್ಥಂ ಚ ||

(ಭಾಷ್ಯಾರ್ಥ)

“ಯಾವಾತನಲ್ಲಿ ಈ ಹದಿನಾರು ಕಲೆಗಳು ಹುಟ್ಟುತ್ತವೆಯೋ” ಎಂದು ಹೇಳಿರುವ ಕಲೆಗಳ ಉತ್ಪತ್ತಿಯು ಪುರುಷನಿಗೆ ವಿಶೇಷಣವನ್ನು ತಿಳಿಸುವದಕ್ಕೋಸ್ಕರ (ಬಂದಿರುತ್ತದೆ)¹. (ಹೀಗೆ) ಬೇರೊಂದು ಪ್ರಯೋಜನಕ್ಕಾಗಿ ಶ್ರುತಿಯಲ್ಲಿ ಹೇಳಿದ್ದಾದ

1. ಹೊಗೆಯಿಂದ ಬೆಂಕಿಯನ್ನು ಅರಿಯುವಂತೆ ದೃಷ್ಟಾಂತಗಳಿಂದ ಪುರುಷನನ್ನು ಈ ಶರೀರದಲ್ಲಿ ಸಂಚಿಸ್ತರೂಪದಿಂದ ಅರಿಯುವರು. ಮುಂ. ಭಾ. ೨-೨-೧, ೧೯. ಭಾ. ೧೫-೧೦. ನಿಜವಾಗಿ ನೋಡಿದರೆ ಆತ್ಮನಿಗೆ ಈ ದೃಷ್ಟಾಂತಗಳು ಲಿಂಗವಾಗಿವೆ ಎಂಬುದೇನೂ ಶ್ರುತಿಯಲ್ಲಿ ವಿವಕ್ಷಿತವಲ್ಲ ಸ ೨. ಭಾ. ೧-೧-೨೧ರಲ್ಲಿ “ವಕ್ತಾರಂ ವಿದ್ಯಾತ್” ಎಂಬುದರ ವಿವರವನ್ನು ನೋಡಿರಿ.

2. ಅವನ ಪರಮಾರ್ಥಸ್ವರೂಪವನ್ನು ಹೃದಯದಲ್ಲಿರುವ ಬುಟ್ಟಿಗೆ ಸಾಕ್ಷಿಯಾಗಿರುವನೆಂದು ಈ ಶರೀರದಲ್ಲಿಯೇ ಜಿಜ್ಞಾಸುಗಳು ಅರಿತುಕೊಳ್ಳಬೇಕಾಗಿರುವುದು. ಮುಂ. ಭಾ. ೨-೨-೬, ತೈ. ಭಾ. ೨-೧.

3. “ಇತ್ಯುಕ್ತಂ ಪುರುಷವಿಶೇಷಾರ್ಥವತ್” ಎಂಬ ವಾಕ್ಯದಲ್ಲಿ ಸ ಚ ಎಂಬುದಕ್ಕೆ ಪರಾವ್ಯುಷ್ಟವಾದದ್ದು ಯಾವದೂ ಇಲ್ಲವೆ ಹೋಗುತ್ತದೆ; ಒದ್ದರಿಂದ ಈ ಸಾ|| ಕಾ|| ಪಾಠವನ್ನು ಅನುಸರಿಸಿದೆ.

4. ಪುರುಷನಿಂತ ಬೇರೆಯಾಗಿ ಕಲೆಗಳಿಲ್ಲ, ಅವನು ಅದ್ವಿತೀಯನು ಎಂದು ತಿಳಿಸುವದಕ್ಕೆ ಬಂದಿದೆ. ಶ್ರುತಿಗೆ ಸೃಷ್ಟಿಯಲ್ಲಿ ತಾತ್ಪರ್ಯವಿಲ್ಲ. ಸೂ. ಭಾ. ೨ ೧ ೨೨, ೪-೨-೧೪; ಮುಂ. ಕಾ. ಭಾ. ೨-೧೫; ಭಾಂ. ಭಾ. ೬-೪-೨; ಬೃ. ಭಾ. ೧-೪-೨.

ದರೂ ಇದು ಯಾವ ಕ್ರಮದಿಂದ¹ ಆಗುತ್ತದೆ ಎಂಬುದನ್ನು ತಿಳಿಸುವದಕ್ಕಾಗಿಯೂ ಚೇತನಪೂರ್ವಕವಾಗಿಯೇ² ಸೃಷ್ಟಿಯಾಗುತ್ತದೆ ಎಂದು ತಿಳಿಸುವದಕ್ಕಾಗಿಯೂ ಹೇಳಿರುತ್ತದೆ :-

**ಸ ಈಶ್ವಾಂಚಕ್ರೇ | ಕಸ್ಮಿನ್ನೊಹಮುತ್ಕ್ರಾಂತ ಉತ್ಕ್ರಾಂತೋ
ಭವಿಷ್ಯಾಮಿ ಕಸ್ಮಿನ್ ವಾ ಪ್ರತಿಷ್ಠಿತೇ ಪ್ರತಿಷ್ಠಾಸ್ಯಾಮೀತಿ ||೩||**

೩. ಅವನು “ ಯಾವನು ಉತ್ಕ್ರಾಂತನಾದರೆ ನಾನು ಉತ್ಕ್ರಾಂತನಾಗುವೆನು, ಯಾವನು ನಿಂತರೆ ನಾನು ನಿಂತುಕೊಂಡಿರುವೆನು ? ” ಎಂದು (ಆಲೋಚಿಸಿ) ನೋಡಿದನು.

(ಭಾಷ್ಯ)

೧೦೦. ಸಃ³ ಪುರುಷಃ ಷೋಡಶಕಲಃ ಪೃಷ್ಟೋ ಯೋ ಭರದ್ವಾಜೇನ | ಸ ಈಶ್ವಾಂಚಕ್ರೇ ಈಕ್ಷಣಂ ದರ್ಶನಂ ಚಕ್ರೇ ಕೃತವಾನ್ ಇತ್ಯರ್ಥಃ | ಸೃಷ್ಟಿಫಲ ಕ್ರಮಾದಿವಿಷಯಮ್ | ಕಥಮಿತಿ ? ಉಚ್ಯತೇ | ಕಸ್ಮಿನ್ ಕರ್ತೃವಿಶೇಷೇ ದೇಹಾತ್ ಉತ್ಕ್ರಾಂತೇ ಉತ್ಕ್ರಾಂತೋ ಭವಿಷ್ಯಾಮಿ ಅಹಮೇವ | ಕಸ್ಮಿನ್ ವಾ ಶರೀರೇ ಪ್ರತಿಷ್ಠಿತೇ ಅಹಂ ಪ್ರತಿಷ್ಠಾಸ್ಯಾಮಿ ಪ್ರತಿಷ್ಠಿತಃ ಸ್ಯಾಮ್ ಇತ್ಯರ್ಥಃ ||

(ಭಾಷ್ಯಾರ್ಥ)

ಅವನು ಎಂದರೆ ಭರದ್ವಾಜನು ಕೇಳಿದ ಹದಿನಾರುಕಲೆಗಳ ಪುರುಷನು. ಅವನು ನೋಡಿದನು ಎಂದರೆ ಸೃಷ್ಟಿಯ ಫಲ, ಕ್ರಮ-ಮುಂತಾದದ್ದರ ವಿಷಯದ⁴ ಈಕ್ಷಣವನ್ನು ದರ್ಶನವನ್ನು (ಆಲೋಚನೆಯನ್ನು)⁵ ಮಾಡಿದನು, ಮಾಡಿದವನಾದನು ಎಂದರ್ಥ. ಹೇಗೆ ? ಎಂದರೆ (ಶ್ರುತಿ) ಹೇಳುತ್ತದೆ: ಯಾವನು ಎಂದರೆ (ಯಾವ) ಒಬ್ಬನೊಬ್ಬ ಕರ್ತೃವು ದೇಹದಿಂದ ಹೊರಟರೆ ನಾನೇ ಹೊರಟವ

1. ಈ ಕ್ರಮವು ಉಪಾಸನೆಗೂ ಲಯಚಿಂತನೆಗೂ ಉಪಯೋಗವಾಗುತ್ತದೆ. ಸೂ. ಭಾ. ೨-೧-೧೪, ೨-೩-೧೪.

2. ಚೇತನರೂಪವಾದ ಕಾರಣದಿಂದಲೇ.

3. ಈ ಮಾತು ವಾ|| ಕಾ|| ಪಾಠಗಳಲ್ಲಿದೆ, ಅ|| ಪಾಠದಲ್ಲಿಲ್ಲ.

4. ಇಂಥ ಕ್ರಮದಲ್ಲಿ ಸೃಷ್ಟಿಮಾಡಬೇಕು, ಇಂಥ ಪ್ರಯೋಜನಕ್ಕಾಗಿ ಮಾಡುವೆನು- ಎಂದು ಮುಂತಾಗಿ.

5. ಈಕ್ಷಣವೆಂದರೆ ನೋಡುವುದು ಎಂದರ್ಥ. ಅದರಿಂದ ದರ್ಶನವೆಂಬರ್ಥವನ್ನೂ ಭಾಷ್ಯದಲ್ಲಿ ಕೊಟ್ಟಿದೆ; ಇದಕ್ಕೆ ಆಲೋಚನೆಯೆಂಬುದೇ ಪ್ರಕೃತವಾದ ಅರ್ಥ.

ನಾಗುವೆನು ?¹ ಅಥವಾ ಯಾವದು ಶರೀರದಲ್ಲಿ ನಿಂತಿದ್ದರೆ (ನಾನೂ) ನಿಂತಿರುವೆನು ?- ಎಂದರ್ಥ.

ಆತ್ಮನು ಸೃಷ್ಟಿಕರ್ತನೆಂಬ ಬಗ್ಗೆ ಚರ್ಚೆ

(ಭಾಷ್ಯ)

೧೦೧. ನನು ಆತ್ಮಾ ಅಕರ್ತಾ, ಪ್ರಧಾನಂ ಕರ್ತೃ | ಅಃ ಪುರುಷಾರ್ಥಂ ಪ್ರಯೋಜನಮ್ ಉರೋಕೃತ್ಯ ಪ್ರಧಾನಂ ಪ್ರವರ್ತತೇ ಮಹದಾದ್ಯಾಕಾರೇಣ | ತತ್ರ ಇದಮನುಪಪನ್ನಂ ಪುರುಷಸ್ಯ ಸ್ವಾತಂತ್ರ್ಯೇಣ ಈಕ್ಷಾಪೂರ್ವಕಂ ಕರ್ತೃತ್ವವಚನಂ ಸತ್ತ್ವಾದಿಗುಣಸಾಮ್ಯೇ ಪ್ರಧಾನೇ ಪ್ರಮಾಣೋಪಪನ್ನೇ ಸೃಷ್ಟಿಕರ್ತರಿ ಸತಿ, ಈಶ್ವರೇಚ್ಛಾನುವರ್ತಿಮ ವಾ ಪರಮಾಣುಮು ಸತ್ಸು | ಆತ್ಮನೋಽಪಿ ಏಕತ್ರೇನ ಕರ್ತೃತ್ವೇ ಸಾಧನಾಭಾವಾತ್ | ಆತ್ಮನ ಆತ್ಮನಿ ಅನರ್ಥಕರ್ತೃತ್ವಾನುಪಪತ್ತೇಶ್ಚ | ನ ಹಿ ಚೇತನಾವಾನ್ ಬುದ್ಧಿಪೂರ್ವಕಾರೀ ಆತ್ಮನೋಽನರ್ಥಂ ಕುರ್ಯಾತ್ | ತಸ್ಮಾತ್ ಪುರುಷಾರ್ಥೇನ ಪ್ರಯೋಜನೇನ ಈಕ್ಷಾಪೂರ್ವಕಮಿವ ನಿಯತ ಕ್ರಮೇಣ ಪ್ರವರ್ತಮಾನೇ ಅಚೇತನೇ ಪ್ರಧಾನೇ ಚೇತನವದಮಪಚಾರೋಽಯಂ " ಸ ಈಕ್ಷಾಂಚಕ್ರೇ " ಇತ್ಯಾದಿಃ | ಯಥಾ ರಾಜ್ಞಃ ಸರ್ವಾರ್ಥಕಾರಿಣಿ ಭೃತ್ಯೇ " ರಾಜಾ " ಇತಿ, ತದ್ವತ್ ||

(ಭಾಷ್ಯಾರ್ಥ)

(ಪೂರ್ವಪಕ್ಷ):-ಆತ್ಮನು ಕರ್ತೃವಲ್ಲ, ಪ್ರಧಾನವೇ ಕರ್ತೃ. ಆದ್ದರಿಂದ ಪುರುಷನಿಗೆ ಪ್ರಯೋಜನವುಂಟಾಗಲೆಂದು ಇಟ್ಟುಕೊಂಡು ಪ್ರಧಾನವು ಮಹತ್ತು ಮುಂತಾದ ರೂಪದಲ್ಲಿ ಮುಂದುವರಿಯುತ್ತಿರುವದು. ಹೀಗಿರುವಲ್ಲಿ ಪುರುಷನು ತಾನೇ ಆಲೋಚನೆಮಾಡಿ (ಸೃಷ್ಟಿ) ಮಾಡುತ್ತಾನೆಂದು (ಹೇಳುವ) ಈ (ಅಭಿಪ್ರಾಯವು) ಸರಿಯಾಗುವದಿಲ್ಲ. ಸತ್ತ್ವಾದಿಗುಣಗಳ ಸಾಮ್ಯವಾದ ಪ್ರಧಾನವು ಸೃಷ್ಟಿ ಮಾಡುವದೆಂದು² ಅಥವಾ ಈಶ್ವರನ ಇಚ್ಛೆಗೆ ಅನುಸಾರವಾಗಿ ಪರಮಾಣುಗಳು

1. ಅಂಥ ಉಪಾಧಿಯು ಯಾವದು? ಎಂದು ಅಭಿಪ್ರಾಯ. ಆತ್ಮನಿಗೆ ಸ್ವತಃ ಉತ್ಪ್ರಾಂತಿಯಿಲ್ಲ, ಪ್ರಾಣವೆಂಬ ಉಪಾಧಿಯಿಂದಲೇ ಉತ್ಪ್ರಾಂತಿಯಾಗುತ್ತದೆ. ಇದರಿಂದಲೇ ಲೋಕಾಂತರಕ್ಕೆ ಹೋಗುವದು, ಅಲ್ಲಿಂದ ಮರಳಿಬರುವದು-ಇವೆಲ್ಲವೂ ಈ ಉಪಾಧಿಯಿಂದಲೇ ಆಗುತ್ತದೆ ಎಂದು ಸೂ. ಭಾ. ೨-೩-೨೯ ರಲ್ಲಿ ನಿರ್ಣಯಿಸಿದೆ. ಮಂ. ಕಾ. ಭಾ. ೩-೯ ನ್ನೂ ನೋಡಿ.

2. ಪುರುಷನಿಗೆ ಮೋಕ್ಷವನ್ನುಂಟುಮಾಡುವದಕ್ಕಾಗಿ ಪ್ರಧಾನವು ಮಹದಾದಿಗಳ ರೂಪದಿಂದ ಪರಿಣಮಿಸುತ್ತದೆ ಎಂಬುದು ಸಾಂಖ್ಯಸಿದ್ಧಾಂತ. (ಸಾಂ. ಕಾ. ೫೬-೫೮) ಈ ಸಿದ್ಧಾಂತದ ವಿವರವನ್ನು ಸಾಂಖ್ಯಕಾರಿಕಾ, ತತ್ತ್ವಸಮಾಸ-ಈ ಗ್ರಂಥಗಳಿಂದ ತಿಳಿದುಕೊಳ್ಳಬೇಕು. ಸೂ. ಭಾ. ೨೨-೧ ರಿಂದ ೧ ರ ವರೆಗಿನ ಭಾಗದಲ್ಲಿ ಇದನ್ನು ಖಂಡಿಸಿದೆ.

(ಸೃಷ್ಟಿಮಾಡುವನೆಂದು)¹ ಪ್ರಮಾಣದಿಂದ² ಹೊಂದುತ್ತಿರುವಾಗ (ಹೀಗೆಕೆ ಒಪ್ಪಬೇಕು)? ಇದಲ್ಲದೆ (ನಿಮ್ಮ ಮತದಲ್ಲಿ) ಆತ್ಮನು ಒಬ್ಬನೇ ಆಗಿರುವದರಿಂದ ಅವನಿಗೆ (ಸೃಷ್ಟಿಯನ್ನು) ಮಾಡುವದಕ್ಕೆ ಸಾಧನವಿರುವದಿಲ್ಲ.³ ಮತ್ತು ಆತ್ಮನು ತನಗೆ ತಾನೇ ಅನರ್ಥವನ್ನುಂಟುಮಾಡಿಕೊಳ್ಳಲೂ ಆರನು; ಜ್ಞಾನವುಳ್ಳವನಾಗಿ ಬುದ್ಧಿ ಪೂರ್ವಕವಾಗಿ ಕೆಲಸಮಾಡುವವನು ತನಗೆ ತಾನೇ ಅನರ್ಥವನ್ನುಂಟುಮಾಡಿಕೊಳ್ಳಲಾರನಲ್ಲವೆ?⁴ ಆದ್ದರಿಂದ ಪುರುಷಾರ್ಥವೆಂಬ ಪ್ರಯೋಜನಕ್ಕಾಗಿ ಆಲೋಚನೆ ಮಾಡಿಕೊಂಡು ನಡೆಯುತ್ತಿದೆಯೋ ಎಂಬಂತೆ ಗೊತ್ತಾದ ಕ್ರಮದಲ್ಲಿ ಪ್ರವರ್ತಿಸುತ್ತಿರುವದರಿಂದ ಅಜೀತನವಾದ ಪ್ರಧಾನವನ್ನು ಜೀತನದಂತೆ (ಇಟ್ಟುಕೊಂಡು) ಉಪಚಾರಕ್ಕಾಗಿ “ ಅವನು ನೋಡಿದನು ” ಎಂದು ಮುಂತಾಗಿ (ಶ್ರುತಿಯಲ್ಲಿ) ಹೇಳಿದೆ⁵ (ಎಂದು ಒಪ್ಪಬೇಕು). ಅರಸನಿಗಾಗಿ ಎಲ್ಲಾ ಕೆಲಸವನ್ನೂ ಮಾಡುತ್ತಿರುವ ಅಧಿಕಾರಿಯನ್ನೇ ಹೇಗೆ ಅರಸನನ್ನು ವರೋ ಅದರಂತೆಯೇ ಈ (ಪ್ರಯೋಗವನ್ನೂ) ಅರಿಯಬೇಕು.

(ಭಾಷ್ಯ)

೧೦೨. ನ | ಆತ್ಮನೋ ಭೋಕ್ತೃತ್ವವತ್ ಕರ್ತೃತ್ವೋಪಪತ್ತೇಃ | ಯಥಾ ಸಾಂಖ್ಯಸ್ಯ ಚಿನ್ಮಾತ್ರಸ್ಯ ಅವರಿಣಾಮಿನೋಽಪಿ ಆತ್ಮನೋ ಭೋಕ್ತೃತ್ವಮ್, ತದ್ವತ್ ವೇದವಾದಿನಾಮ್ ಈಕ್ಷಾದಿಪೂರ್ವಕಂ ಜಗತ್ಕರ್ತೃತ್ವಮ್ ಉಪಪನ್ನಂ ಶ್ರುತಿಪ್ರಾಮಾಣ್ಯಾತ್ ||

1. ಪರಮಾಣುಗಳು ಈಶ್ವರೇಚ್ಛೆಯಿಂದ ಜಗತ್ತಿಗೆ ಕಾರಣವಾಗುವನೆಂಬುದು ವೈಶೇಷಿಕರಮತ. ಇದನ್ನು ಸೂ. ಭಾ. ೨-೨-೧೨ ರಿಂದ ೧೭ ರ ವರೆಗಿನ ಗ್ರಂಥಭಾಗದಲ್ಲಿ ಖಂಡಿಸಿದೆ.

2. ಅನುಮಾನಪ್ರಮಾಣದಿಂದ ಎಂದರ್ಥ. ಸಾಂಖ್ಯರಿಗೂ, ವೈಶೇಷಿಕರಿಗೂ ಅನುಮಾನವೇ ಮುಖ್ಯಪ್ರಮಾಣವು. ತರ್ಕಶುದ್ಧವಾದ ಮತವನ್ನು ಬಿಟ್ಟು ತರ್ಕವಿರುದ್ಧವಾದ ವೇದಾಂತವನ್ನೇಕೆ ಒಪ್ಪಬೇಕು? - ಎಂದು ಆಕ್ಷೇಪ.

3. ಈ ಪೂರ್ವಪಕ್ಷವನ್ನೂ ಇದರ ಸಮಾಧಾನವನ್ನೂ ಸೂ. ಭಾ. ೨-೧-೨೪, ೨೫ ರಲ್ಲಿ ನೋಡಿ.

4. ಈ ಪೂರ್ವಪಕ್ಷವನ್ನೂ ಇದರ ಸಮಾಧಾನವನ್ನೂ ಸೂ. ಭಾ. ೨-೧-೨೧ ರಿಂದ ೨೩ ರ ವರೆಗಿನ ಗ್ರಂಥದಲ್ಲಿ ನೋಡಿ.

5. ಈಕ್ಷಣವೆಂಬುದು ಮುಖ್ಯಾರ್ಥದಲ್ಲಿ ಹೊಂದುವದಿಲ್ಲವಾದ್ದರಿಂದ ಗೌಣಾರ್ಥದಲ್ಲಿ ಅದನ್ನು ಪ್ರಧಾನಕ್ಕೆ ಹೊಂದಿಸಿಕೊಳ್ಳಬೇಕೆಂದು ಭಾವ. ಸೂ. ಭಾ. ೧-೧-೫ ರಿಂದ ೧೧ ರ ವರೆಗಿನ ಗ್ರಂಥದಲ್ಲಿ ಈ ಪೂರ್ವಪಕ್ಷದ್ಧಾಂತಗಳ ವಿವರವನ್ನು ಕಾಣಬಹುದು. ಇಲ್ಲಿ ಮುಖ್ಯವಾದ ಪೂರ್ವಪಕ್ಷವು ಸಾಂಖ್ಯನದು ; ಇದನ್ನು ವೈಶೇಷಿಕಮತಕ್ಕಾದರೂ ಹೊಂದಿಸಿಕೊಳ್ಳಬಹುದೆಂಬುದನ್ನು ಸೂಚನಾರೂಪವಾಗಿ ಹೇಳಿದೆ.

(ಭಾಷ್ಯಾರ್ಥ)

(ಸಿದ್ಧಾಂತಿ):- ಹಾಗಲ್ಲ. ಏಕೆಂದರೆ ಆತ್ಮನಿಗೆ ಭೋಕ್ತೃತ್ವದಂತೆ ಕರ್ತೃತ್ವವೂ ಇರಬಹುದಾಗಿದೆ. ಬರಿಯ ಚೈತನ್ಯವಾಗಿಯೇ ಇರುವ ಯಾವ ಪರಿಣಾಮವನ್ನೂ ಹೊಂದುವ ಸ್ವಭಾವವಿಲ್ಲದ ಆತ್ಮನಿಗೆ ಭೋಕ್ತೃತ್ವವು (ಇರಬಹುದೆಂದು) ಹೇಗೆ ಸಾಂಖ್ಯನ (ಮತದಲ್ಲಿ ಒಪ್ಪಿದೆಯೋ) ಅದರಂತೆಯೇ ವೇದವಾದಿಗಳ ಪಕ್ಷದಲ್ಲಿ (ಆತ್ಮನು) ಆಲೋಚನೆಮಾಡುವದೇ ಮುಂತಾದವುಗಳಿಂದಕೂಡಿ ಜಗತ್ತನ್ನು ಸೃಷ್ಟಿ ಮಾಡುತ್ತಾನೆಂಬುದೂ ಶ್ರುತಿಪ್ರಾಮಾಣ್ಯದಿಂದ ಹೊಂದುತ್ತದೆ.

ಆತ್ಮನಲ್ಲಿರುವ ಕರ್ತೃತ್ವಭೋಕ್ತೃತ್ವಗಳು ಅವಿದ್ಯಕ

(ಭಾಷ್ಯ)

೧೦೩. ತತ್ತ್ವಾನ್ತರಪರಿಣಾಮಃ ಆತ್ಮನೋಽನಿತ್ಯತ್ವಾಶ್ಚ ತ್ವಾನೇಕತ್ವ ನಿಮಿತ್ತಮ್, ನ ಚಿನ್ಮಾತ್ರಸ್ವರೂಪವಿಕ್ರಿಯಾ | ಅತಃ ಪುರುಷಸ್ಯ ಸ್ವಾತ್ಮನ್ಯೈವ ಭೋಕ್ತೃತ್ವೇ ಚಿನ್ಮಾತ್ರಸ್ವರೂಪವಿಕ್ರಿಯಾ ನ ದೋಷಾಯ | ಭವತಾಂ ಪುನರ್ವೇದ ವಾದಿನಾಂ ಸೃಷ್ಟಿಕರ್ತೃತ್ವೇ ತತ್ತ್ವಾನ್ತರಪರಿಣಾಮ ಏವ ಇತಿ ಆತ್ಮನೋಽನಿತ್ಯತ್ವಾದಿ ಸರ್ವದೋಷಪ್ರಸಂಗಃ ಇತಿ ಚೇತ್ | ನ | ಏಕಸ್ಯಾಪ್ಯಾತ್ಮನಃ ಅವಿದ್ಯಾವಿಷಯ ನಾಮರೂಪೋಪಾಧ್ಯನುಪಾಧಿಕೃತವಿಶೇಷಾಭ್ಯುಪಗಮಾತ್ | ಅವಿದ್ಯಾಕೃತನಾಮ ರೂಪೋಪಾಧಿನಿಮಿತ್ತೋ ಹಿ ವಿಶೇಷಃ ಅಭ್ಯುಪಗಮ್ಯತೇ ಆತ್ಮನೋ ಬನ್ಧನೋಕ್ತಾದಿ ಶಾಸ್ತ್ರಕೃತಸಂವ್ಯವಹಾರಾಯ | ಸರಮಾರ್ಥತೋಽನುಪಾಧಿಕೃತಂ ಚ ತತ್ತ್ವಮ್ ಏಕವೇದಾದ್ವಿತೀಯಮ್ ಅಹೇಯಮನುಪಾದೇಯಂ¹ ಸರ್ವತಾರ್ಕಕಬುದ್ಧ್ಯನವ ಗಾಹ್ಯಂ² ಹ್ಯಜಮಭಯಂ³ ಶಿವಮ್ ಇವ್ಯತೇ | ನ ತತ್ರ ಕರ್ತೃತ್ವಂ ಭೋಕ್ತೃತ್ವಂ ವಾ ಕ್ರಿಯಾಕಾರಕಫಲಂ ವಾ ಅಸ್ತಿ⁴ | ಅದ್ವೈತತ್ವಾತ್ ಸರ್ವಭಾವಾನಾಮ್ ||

(ಭಾಷ್ಯಾರ್ಥ)

(ಸಾಂಖ್ಯ):- ಆತ್ಮನು ಬೇರೊಂದು ತತ್ತ್ವವಾಗಿಯೇ ಪರಿಣಮಿಸುವದು (ಅವನು) ಅನಿತ್ಯನು, ಅಶುದ್ಧನು, ಅನೇಕನು-ಎಂಬ (ದೋಷಗಳಿಗೆ) ಕಾರಣವಾಗುವದೇ ಹೊರತು ಚಿನ್ಮಾತ್ರಸ್ವರೂಪದಲ್ಲಿ ಆಗುವ ವಿಕಾರವು (ಹಾಗೆ ಯಾವ ದೋಷಕ್ಕೂ)

1. ಇದು ನಾವು ಕಲ್ಪಿಸಿರುವ ಪಾಠ, ಇದರ ಅನುವಾದವನ್ನೂ, ಟಿಪ್ಪಣಿಯನ್ನೂ ನೋಡಿ.

2. “ ಬುದ್ಧ್ಯನವಗಮ್ಯಮ್ ” ವಾ||.

3. “ ಅಜಮ್ ” ಎಂಬುದು ಅ|| ಪಾಠದಲ್ಲಿಲ್ಲ.

4. “ ಫಲಂ ಚ ಸ್ಯಾತ್ ” ಅ||.

ಕಾರಣವಾಗುವದಿಲ್ಲ.¹ ಅದ್ದರಿಂದ ಪುರುಷನಿಗೆ ಭೋಕ್ತೃತ್ವವನ್ನು (ಹೊಂದುವದ)ರಲ್ಲಿ ತನ್ನಲ್ಲಿಯೇ ಚಿನ್ಮಾತ್ರಸ್ವರೂಪದಲ್ಲಾಗುವ ವಿಕಾರವು ಯಾವ ದೋಷವನ್ನೂ (ಮಾಡ)ಲಾರದು. ಆದರೆ ವೇದವಾದಿಗಳಾದ ನಿಮ್ಮ ಪಕ್ಷದಲ್ಲಿ² ಆತ್ಮನು ಸೃಷ್ಟಿಕರ್ತನಾದರೆ ಬೇರೊಂದು ತತ್ತ್ವವೇ ಆಗಿ ಪರಿಣಮಿಸಬೇಕಾಗುತ್ತದೆಯಾದ್ದರಿಂದ ಆತ್ಮನಿಗೆ ಅನಿತ್ಯತ್ವವೇ ಮುಂತಾದ ಎಲ್ಲಾ ದೋಷಗಳೂ ಬಂದೊದಗುವವಲ್ಲ !

(ಸಿದ್ಧಾಂತಿ):-ಹಾಗಲ್ಲ. ಏಕೆಂದರೆ ಆತ್ಮನು ಒಬ್ಬನೇ³ ಆಗಿದ್ದರೂ ಅವಿದ್ಯೆಗೆ ಗೋಚರವಾಗಿರುವ⁴ ನಾನುರೂಪಗಳೆಂಬ ಉಪಾಧಿಯಿರುವದು, ಇಲ್ಲದಿರುವದು.-ಎಂಬ ವಿಶೇಷವನ್ನು (ನಾವು) ಒಪ್ಪುತ್ತೇವೆ (ಇದರ ವಿವರ):-ಆತ್ಮನಿಗೆ ಬಂಧ, ಮೋಕ್ಷ-ಮುಂತಾದ ಶಾಸ್ತ್ರಕೃತವ್ಯವಹಾರಕ್ಕಾಗಿ⁵ ಅವಿದ್ಯೆಯಿಂದಾಗಿರುವ ನಾನುರೂಪಗಳೆಂಬ ಉಪಾಧಿಯನಿಮಿತ್ತದಿಂದಾಗುವ ವಿಶೇಷವುಂಟೆಂದು (ನಾವು) ಒಪ್ಪಿರುತ್ತೇವೆ. ನಿಜವಾಗಿ ಯಾವ ಉಪಾಧಿಯೂ ಇಲ್ಲದ ತನಗೆರಡನೆಯದಿಲ್ಲದ ಒಂದೇ ಒಂದಾದ, (ಬಿಡುವದಕ್ಕಾಗಲಿ) ತೆಗೆದುಕೊಳ್ಳುವದಕ್ಕಾಗಲಿ (ಬಾರದ)⁶ ಯಾವ ತಾರ್ಕಿಕರ ಬುದ್ಧಿಗೂ ನಿಲುವದ,⁷ ಹುಟ್ಟಿಲ್ಲದ ಅಂಜಿಕೆಯಿಲ್ಲದ ಮಂಗಲಕರವಾದ ತತ್ತ್ವವು ಎಂದು ಅಭಿಪ್ರಾಯಪಡುತ್ತೇವೆ.

1. ಪ್ರಧಾನವು ಮಹತ್ತು, ಅಹಂಕಾರ-ಮುಂತಾದ ಬೇರೆಬೇರೆಯ ತತ್ತ್ವಗಳೇ ಆಗಿ ಬೇರ್ಪಡುವಂತೆ ಪುರುಷನು ಭೋಕ್ತೃವಾದಾಗ ಮತ್ತೊಂದು ತತ್ತ್ವವೇ ಆಗಿಬಿಡುವನೆಂದು ನಾವು ಹೇಳಿದ್ದರೆ ಅನಿತ್ಯತ್ವಾದಿದೋಷಗಳು ಬರುತ್ತಿದ್ದವು. ಆದರೆ ಹಾಗೇನೂ ಹೇಳುವದಿಲ್ಲ; ಅವನು ಇದ್ದಂತೆಯೇ ಭೋಕ್ತೃವಾಗುವನೆನ್ನುತ್ತೇವೆ,-ಎಂದರ್ಥ.

2. ಸಾಂಖ್ಯರೂ ವೇದವನ್ನು ಪ್ರಮಾಣವಾಗಿ ಒಪ್ಪುತ್ತಾರಾದರೂ ತರ್ಕಕ್ಕೆ ಹೆಚ್ಚು ಬೆಲೆಯನ್ನು ಕೊಡುತ್ತಾರೆ. ನೇದಾಂತಿಗಳು ಆತ್ಮಾದಿಗಳ ವಿಸಯಕ್ಕೆ ನೇದವೇ ಮುಖ್ಯಪ್ರಮಾಣವೆನ್ನುವರು.

3. ಅದ್ವಿತೀಯನಾಗಿ ನಿರ್ವಿಶೇಷನಾಗಿದ್ದರೂ,

4. ಅವಿದ್ಯಾವಿಷಯ, ಅವಿದ್ಯಾಕೃತ, ಅವಿದ್ಯಾಲಕ್ಷಣ-ಎಂಬ ಮಾತುಗಳೆಲ್ಲಾ ಒಂದೇ ಅರ್ಥದವು; ನಿಜವಾಗಿಲ್ಲದಿದ್ದರೂ ತೋರುತ್ತಿರುವ ಎಂದು ಅರ್ಥ.

5. ಶಾಸ್ತ್ರವು ಬೋಧನೆಗಾಗಿ ಈ ಅವಿದ್ಯಾವ್ಯವಹಾರವನ್ನು ಇಟ್ಟುಕೊಂಡಿರುವದೇ ಹೊರತು ಅದು ಪರಮಾರ್ಥವೆಂದೇನೂ ಹೇಳುವದಿಲ್ಲ. ಮಾಂ. ಕಾ. ಭಾ. ೧-೧೮, ೨-೩೨

6. “ಅಹೇಯಮ್ ಅನುಪಾದೇಯಮ್” ಎಂಬ ಶಾಶ್ವತ ಬರದವರ ಕೈತಪ್ಪಿನಿಂದ “ಉಪಾದೇಯಮ್” ಎಂದಾಗಿರಬೇಕೆಂದು ತೋರುತ್ತದೆ. ಬಿಡುವದಕ್ಕೂ ತೆಗೆದುಕೊಳ್ಳುವದಕ್ಕೂ ಬಾರದ ಎಂಬ ವಿಶೇಷವು ಪ್ರಕೃತಕ್ಕೂ ಹೊಂದುತ್ತದೆ.

7. ಕ. ೧-೨-೯.

ಅದರಲ್ಲಿ¹ ಕರ್ತೃತ್ವವಾಗಲಿ ಭೋಕ್ತೃತ್ವವಾಗಲಿ ಕ್ರಿಯಾಕಾರಕಫಲಗಳಾಗಲಿ ಇರುವುದಿಲ್ಲ ; ಏಕೆಂದರೆ ಎಲ್ಲಾ ಭಾವಗಳೂ ಅದ್ವೈತವಾಗಿರುತ್ತವೆ².

ಸಾಂಖ್ಯಾದಿಮತಗಳ ಖಂಡನೆಯ ಉದ್ದೇಶ

(ಭಾಷ್ಯ)

೧೦೪. ಸಾಂಖ್ಯಾಸ್ತು ಅವಿದ್ಯಾಧ್ಯಾರೋಪಿತಮೇವ ಪುರುಷೇ ಕರ್ತೃತ್ವಂ ಕ್ರಿಯಾಕಾರಕಫಲಂ ಚ ಇತಿ ಕಲ್ಪಯಿತ್ವಾ ಆಗಮಬಾಹ್ಯತ್ವಾತ್ ಪುನಸ್ತತ್ಪ್ರಸ್ತುತಃ ಪರಮಾರ್ಥತ ಏವ ಭೋಕ್ತೃತ್ವಂ ಪುರುಷಸ್ಯ ಇಚ್ಛಂತಿ | ತತ್ತ್ವಾನ್ತರಂ ಚ ಪ್ರಥಾನಂ ಪುರುಷಾತ್³ ಪರಮಾರ್ಥವಸ್ತುಭೂತಮೇವ ಕಲ್ಪಯಂತಃ, ಅನ್ಯತಾರ್ಕಕಬುದ್ಧಿ ವಿಷಯಾಃ ಸನ್ನೋ ವಿಹನ್ಯಂತೇ | ತಥಾ ಉತರೇ ತಾರ್ಕಕಾಃ ಸಾಂಖ್ಯೈಃ ಇತಿ | ಏವಂ ಪರಸ್ಪರವಿರುದ್ಧಾರ್ಥಕಲ್ಪನಾತಃ ಅಮಿಷಾರ್ಥಿನ ಇವ ಪ್ರಾಣಿನಃ ಅನ್ಯೋನ್ಯ ವಿರುದ್ಧ್ಯಮಾನಾರ್ಥದರ್ಶಿತ್ವಾತ್ ಪರಮಾರ್ಥತತ್ತ್ವಾದ್ ದೂರಮೇವ ಅಪಕೃಷ್ಯಂತೇ | ಅತಸ್ತನ್ಮತಮ್ ಅನಾದೃತ್ಯ ವೇದಾನ್ತಾರ್ಥತತ್ತ್ವಮ್ ಏಕತ್ವದರ್ಶನಂ ಪ್ರತಿ ಅದರ ವನ್ನೋ ಮುಮುಕ್ಷವಃ ಸ್ಯುಃ ಇತಿ ತಾರ್ಕಕಮತದೋಷಪ್ರದರ್ಶನಂ ಕಿಂಚಿದುಚ್ಯತೇಽಸ್ಮಾಭಿಃ, ನ ತು ತಾರ್ಕಕವತ್ ತಾತ್ಪರ್ಯೇಣ | ತಥಾ ಏತದತ್ತೋಕ್ತಮ್— “ವಿವದತ್ಸೈವ ನಿಶ್ಚಿಹ್ಯ ವಿರೋಧೋದ್ಭವಕಾರಣಮ್ | ತೈಃ ಸಂರಕ್ಷಿತಸದ್ಬುದ್ಧಿಃ ಸುಖಂ ನಿರ್ವಾತಿ ವೇದವಿತ್ || ” (?)

(ಭಾಷ್ಯಾರ್ಥ)

ಆದರೆ ಸಾಂಖ್ಯರು ಕರ್ತೃತ್ವವೂ ಕ್ರಿಯಾಕಾರಕಫಲಗಳೂ ಅವಿದ್ಯೆಯಿಂದ⁴ ಪುರುಷನಲ್ಲಿ ಆರೋಪಿತವಾಗಿಯೇ ಇರುವವೆಂದು ಕಲ್ಪಿಸಿದಮೇಲೆಯೂ ಆಗಮ ಬಾಹ್ಯರಾದ್ದರಿಂದ⁵ ಅದಕ್ಕೆ ಅಂಜಿಕೊಂಡು⁶ ಪುರುಷನಿಗೆ ಭೋಕ್ತೃತ್ವವು ನಿಜ

1. ಉಪಾಧಿರಹಿತವಾದ ಪರಮಾರ್ಥದಲ್ಲಿ.
2. ಅವಿದ್ಯಾಕಲ್ಪಿತವಾದ ಭಾವಗಳೂ ನಿಜವಾಗಿ ಅದ್ವೈತದಲ್ಲಿಯೇ ಕಲ್ಪಿತವಾಗಿರುತ್ತವೆ. ಹಾಗೆ ಕಲ್ಪಿತವಾಗಿರುವ ಭಾವಗಳಿಂದಲೇ ವ್ಯವಹಾರವು ಸಾಗುತ್ತಿದೆ. ಮಂ. ಕಾ. ಭಾ. ೨-೩೩ ; ಬೃ. ಭಾ. ೩-೫-೧.
3. ಇದಾದ ಬಳಿಕ “ಬಾಹ್ಯಮ್” ಎಂದು ವಾ|| ಪಾಠದಲ್ಲಿ ಹೆಚ್ಚಾಗಿದೆ.
4. ಪ್ರಕೃತಿಪುರುಷರ ವಿನೇಕವಿಲ್ಲದ್ದರಿಂದ ಎಂದರ್ಥ. ಪ್ರಕೃತಿಯೂ ಅವಿದ್ಯಾಕಲ್ಪಿತವೆಂಬ ವೇದಾಂತಿಗಳ ವಾದವನ್ನು ಸಾಂಖ್ಯರು ಒಪ್ಪುವುದಿಲ್ಲ.
5. ವೇದಕ್ಕೂ ವೇದಾರ್ಥವನ್ನು ಬಲ್ಲವರ ಸಂಪ್ರದಾಯಗತವಾದ ಉಪದೇಶಕ್ಕೂ ಹೊರತಾಗಿ ತರ್ಕವನ್ನೇ ಮುಖ್ಯವೆಂದು ನಂಬಿರುವುದರಿಂದ.
6. ಎಲ್ಲವೂ ಅವಿದ್ಯಾಕೃತವೆಂದರೆ ಪ್ರತ್ಯಕ್ಷಾನುಮಾನಗಳಿಗೆ ವಿರೋಧವಾದೀತೆಂದು ಹೆದರಿ. ಸಾಂಖ್ಯರು ಕೆಲವು ಭಾಗದಲ್ಲಿ ವೇದಕ್ಕೆ ಹೊಂದಿಕೆಯಾಗಿ ವಾದಿಸಿದರೂ ಮಿಕ್ಕ ಅಂಶಗಳಲ್ಲಿ ವೇದವಿರುದ್ಧವಾಗಿಯೇ ಹೇಳುತ್ತಿರುವರೆಂದು ಇದರಿಂದ ಸೂಚಿಸಿದಂತೆ ಆಯಿತು.

ವಾಗಿ ಇರುವೆಂದು ಅಭಿಪ್ರಾಯಪಡುತ್ತಿರುವರು. ಪ್ರಧಾನವೆಂಬುದು ಪುರುಷನಿಗಿಂತ ಬೇರೆಯ ತತ್ತ್ವವೇ, ಪರಮಾರ್ಥವಾಗಿರುವ ವಸ್ತುವೇ ಎಂದು-ಕಲ್ಪಿಸಿಕೊಂಡು ಮಿಕ್ಕ ತಾರ್ಕಿಕರುಗಳು ಮಾಡಿಕೊಂಡಿರುವ ಬುದ್ಧಿಗೆ ಸಿಕ್ಕಿಬಿದ್ದು ಪೆಟ್ಟುತಿನ್ನುವರು.¹ ಹೀಗೆಯೇ ಉಳಿದ ತಾರ್ಕಿಕರೂ ಸಾಂಖ್ಯರಿಂದ (ಪೆಟ್ಟುತಿನ್ನುವರು)-ಇತ್ಯಾದಿ. ಹೀಗೆ ಒಬ್ಬರಿಗೊಬ್ಬರು ವಿರುದ್ಧವಾಗಿರುವ ವಿಷಯಗಳನ್ನು ಕಲ್ಪಿಸುತ್ತಿರುವುದರಿಂದ ಮಾಂಸವನ್ನು ಬಯಸುತ್ತಿರುವ ಪ್ರಾಣಿಗಳಂತೆ² ಒಬ್ಬರಿಗೆ ವಿರುದ್ಧವಾದ ಅರ್ಥವನ್ನು ಮತ್ತೊಬ್ಬರು ಒಪ್ಪುತ್ತಿರುವುದರಿಂದ³ ಪರಮಾರ್ಥತತ್ತ್ವಕ್ಕೆ ದೂರವಾಗಿಯೇ ಹೋಗುತ್ತಿರುವರು. ಆದ್ದರಿಂದ ಅವರ ಮತವನ್ನು ಅಸಡ್ಡೆ ಮಾಡಿ ಉಪನಿಷತ್ತುಗಳಲ್ಲಿರುವ ವಿಷಯದ ತತ್ತ್ವವಾದ ಏಕತ್ವದರ್ಶನದಲ್ಲಿ ಮುನುಷ್ಯಗಳು ಆದರವುಳ್ಳವರಾಗಲಿ ಎಂದು ತಾರ್ಕಿಕರ ಮತದಲ್ಲಿ ದೋಷವನ್ನು ಸ್ವಲ್ಪ ಮಟ್ಟಿಗೆ ನಾನು ಹೇಳುತ್ತಿರುವೆನೇ ಹೊರತು ತಾರ್ಕಿಕರಂತೆ ಅದೇ ಬೇಕಾಗಿ (ದೂಷಣವನ್ನು ಹೇಳುತ್ತಿಲ್ಲ). ಹೀಗೆಂದು ಈ (ಶ್ಲೋಕ)ದಲ್ಲಿ ಹೇಳಿರುತ್ತದೆ:

ವಿನದತ್ಸೈವ ನಿಕ್ಷಿಪ್ಯ ವಿರೋಧೋದ್ಭವಕಾರಣಮ್ ||

ಶೈಃ ಸಂರಕ್ಷಿತಸದ್ಬುದ್ಧಿಃ ಸುಖಂ ನಿರ್ವಾತಿ ವೇದವಿತ್ || 4

“ವೇದಾರ್ಥವನ್ನು ಬಲ್ಲಾತನು ಒಬ್ಬರಿಗೊಬ್ಬರು ವಿರುದ್ಧವಾಗಿ ವಾದ ಮಾಡುತ್ತಿರುವವರಲ್ಲಿಯೇ ವಿರೋಧವುಂಟಾಗುವ ಕಾರಣವನ್ನು ಬಿಟ್ಟು ಅವರಿಂದ ಸದ್ಬುದ್ಧಿಯನ್ನು ಕಾಪಾಡಿಕೊಂಡು ಸುಲಭವಾಗಿ ಆನಂದವನ್ನು ಹೊಂದುತ್ತಾನೆ ||”

1. ಪ್ರತಿನಾದಿಗಳ ತರ್ಕವನ್ನು ಎದುರಿಸಲಾರದೆ ವಾದಜಿತರಾಗುವರು.

2. ಮಾಂಸವನ್ನು ಬಯಸುವ ನಾಯಿ, ನರಿ, ಹದ್ದು-ಮುಂತಾದ ಪ್ರಾಣಿಗಳು ತಮ್ಮ ತಮ್ಮ ಕಡೆಗೆ ಅದನ್ನು ಎಳೆದುಕೊಳ್ಳುತ್ತಲೂ ತಮ್ಮ ಅಭೀಷ್ಟಕ್ಕೆ ವಿರುದ್ಧವಾಗಿ ಎಳೆಯುತ್ತಿರುವ ಬೇರೆಯ ಪ್ರಾಣಿಗಳೊಡನೆ ಕಚ್ಚಾಡುತ್ತಲೂ ಇರುವವು. ವೇದಾಂತಿಗಳಲ್ಲದ ಸಾದಿಗಳೂ ಹೀಗೆಯೇ ಒಬ್ಬರೊಡನೊಬ್ಬರು ಕಾದುತ್ತಿರುವರು ಎಂದರ್ಥ.

3. ತಾರ್ಕಿಕರು ದ್ವೈತಗಳಾದ್ದರಿಂದಲೂ ಅವರ ಮತವು ಪರಸ್ಪರವಿರುದ್ಧವಾಗಿರುವುದರಿಂದಲೂ ಒಬ್ಬರನ್ನೊಬ್ಬರು ತಾತ್ಪರ್ಯದಿಂದ ಖಂಡಿಸಿದಲ್ಲಿ ತಮ್ಮತಮ್ಮ ಸಿದ್ಧಾಂತವನ್ನು ತಿಳಿಸಿಕೊಡಲಾರರು. ಉದಾಹರಣೆಗೆ ಸಾಂಖ್ಯರು ಭೋಕ್ತೃತ್ವವು ಪರಮಾರ್ಥವೆಂದರೆ ಕರ್ತೃತ್ವವೂ ಪರಮಾರ್ಥವೇಕಲ್ಲ?-ಎಂಬ ತಾರ್ಕಿಕರಿಗೆ ಉತ್ತರವನ್ನು ಕೊಡಲಾರದೆ ಇರುವರು. ಪ್ರಧಾನವು ಅತ್ಯನಿಗಿಂತ ಬೇರೆಯಾಗಿದೆ, ಸತ್ಯವಾಗಿದೆ ಎಂದರೆ ಪರಮಾಣುಗಳೂ ಬೇರೆಯಾಗಿವೆ, ಸತ್ಯವಾಗಿವೆ-ಎಂಬವರಿಗೆ ವಿರುದ್ಧವಾಗಿ ನುಡಿದವರಾಗುವರು. ಇತ್ಯಾದಿ. ಆದರೆ ಅದ್ವೈತವು ಸರ್ವಾನನ್ಯತ್ವವನ್ನು ಹೇಳುವುದರಿಂದ ಯಾರಿಗೂ ವಿರುದ್ಧವಲ್ಲ. ಅದನ್ನು ಅನುಭವದಿಂದ ತೋರಿಸಿಕೊಡಲೂ ಬಹುದು.

4. ಇದು ಯಾರ ಶ್ಲೋಕವೋ ತಿಳಿಯದು. ಇದು ಅಚಾರ್ಯರೇ ಬರೆದದ್ದಾದರೂ ಇರಬಹುದು.

5. ಇದು ಹೇಗೆಂಬುದು ಮಾಂ. ಕಾ. ಭಾ. ಅಲಾತಶಾಂತಿಪ್ರಕರಣದಲ್ಲಿ ಸ್ಪಷ್ಟ.

ಆತ್ಮನ ಕರ್ತೃತ್ವಭೋಕ್ತೃತ್ವಗಳೆರಡೂ ಅಪರಮಾರ್ಥ

(ಭಾಷ್ಯ)

೧೦೫. ಕಿಂಚ ಭೋಕ್ತೃತ್ವಕರ್ತೃತ್ವಯೋಃ ವಿಕ್ರಿಯಯೋಃ ವಿಶೇಷಾನುಪ ಸತ್ತಿಃ | ಕಾ ನಾಮ ಅಸೌ ಕರ್ತೃತ್ವಾತ್ ಜಾತ್ಯನ್ತರಭೂತಾ ಭೋಕ್ತೃತ್ವವಿಶಿಷ್ಟಾ ವಿಕ್ರಿಯಾ ಯತೋ ಭೋಕ್ತೃತ್ವ ಪುರುಷಃ ಕಲ್ಪ್ಯತೇ ನ ಕರ್ತಾ | ಪ್ರಧಾನಂ ತು ಕರ್ತ್ರೇವ ನ ಭೋಕ್ತೃಇತಿ ? ನನು ಉಕ್ತಮ್ ಪುರುಷಶ್ಚಿನ್ಮಾತ್ರ ಏವ, ಸ ಚ ಸ್ವಾತ್ಮಸ್ಥೋ ವಿಕ್ರಿಯತೇ ಭುಜ್ಜಾನಃ | ನ ತತ್ತ್ವಾನ್ತರಪರಿಣಾಮೇನ | ಪ್ರಧಾನಂ ತು ತತ್ತ್ವಾನ್ತರಪರಿಣಾಮೇನ ವಿಕ್ರಿಯತೇ | ಅಶಃ ಅನೇಕಮ್ ಅಶುದ್ಧಮ್, ಅಚೇತನಂ ಚ ಇತ್ಯಾದಿಧರ್ಮವತ್ | ತದ್ವಿಪರೀತಃ ಪುರುಷಃ | ನಾಸೌ ವಿಶೇಷಃ | ವಾಜ್ಞಾತ್ರ ತ್ವಾತ್ | ಪ್ರಾಗ್ ಭೋಗೋತ್ಪತ್ತೇಃ ಕೇವಲಚಿನ್ಮಾತ್ರಸ್ಯ ಭೋಕ್ತೃತ್ವಂ ವಿಶೇಷೋ ಭೋಗೋತ್ಪತ್ತಿಕಾಲೇ ಚೇತ್ ಜಾಯತೇ ನಿವೃತ್ತೇ ಚ ಭೋಗೇ ಪುನಸ್ತದ್ವಿಶೇಷಾತ್ ಅಸೇತಶ್ಚಿನ್ಮಾತ್ರ ಏವ ಭವತಿ ಇತಿ¹ ಚೇತ್ ಮಹದಾದ್ಯಾಕಾರೇಣ ಚ ಪರಿಣಮ್ಯ ತತೋಽಪೇತ್ಯ ಪುನಃ ಪ್ರಧಾನಂ ಸ್ವರೂಪೇಣ ಅವತಿಷ್ಠತೇ ಇತ್ಯಸ್ಯಾಂ ಕಲ್ಪನಾಯಾಂ ನ ಕಶ್ಚಿತ್ ವಿಶೇಷಃ ಇತಿ ವಾಜ್ಞಾತ್ರೇಣ ಪ್ರಧಾನಪುರುಷಯೋಃ ವಿಶಿಷ್ಟವಿಕ್ರಿಯಾ ಕಲ್ಪ್ಯತೇ ||

(ಭಾಷ್ಯಾರ್ಥ)

ಇನ್ನೊಂದು ಮಾತು: ಭೋಕ್ತೃತ್ವ, ಕರ್ತೃತ್ವ ಎರಡೂ ವಿಕಾರಗಳಾಗಿರುವುದ ರಿಂದ ಇವೆರಡಕ್ಕೂ ಹೆಚ್ಚುಕಡಿಮೆ ಇರುವುದಕ್ಕೆ ಕಾರಣವಿಲ್ಲ. ಪುರುಷನು ಭೋಕ್ತೃವೇ ಕರ್ತೃವಲ್ಲ, ಪ್ರಧಾನವು ಕರ್ತೃವೇ ಭೋಕ್ತೃವಲ್ಲ-ಎಂದು ಕಲ್ಪಿಸಿರುತ್ತೀರಷ್ಟೆ; ಕರ್ತೃತ್ವಕ್ಕಿಂತ ಬೇರೆಯ ಜಾತಿಯದಾಗಿರುವ ಭೋಕ್ತೃತ್ವವೆಂಬ ಆ ವಿಕಾರವಾದರೂ ಯಾವದು?

(ಸಾಂಖ್ಯ):- ಪುರುಷನು ಬರಿಯ ಚಿದ್ರೂಪನಾಗಿರುತ್ತಾನೆ, ಅವನು ವಿಷಯ ವನ್ನು ಅನುಭವಿಸುವಾಗ ತನ್ನ ರೂಪದಿಂದ ತಾನು ಇದ್ದುಕೊಂಡೇ ವಿಕಾರವನ್ನು ಹೊಂದುವನೇ ಹೊರತು ಬೇರೆ ಒಂದು ತತ್ತ್ವವೇ ಆಗಿ ಪರಿಣಮಿಸಿ (ವಿಕಾರ) ವಾಗುವದಿಲ್ಲ²; ಆದರೆ ಪ್ರಧಾನವು ಬೇರೊಂದು ತತ್ತ್ವವಾಗಿ ಪರಿಣಮಿಸಿಯೇ ವಿಕಾರ ವಾಗುತ್ತದೆ. ಆದ್ದರಿಂದ (ಅದು) ಅನೇಕವಾಗಿರುವದು, ಅಶುದ್ಧವಾಗಿರುವದು,

1. ಈ ಮಾತು ಇಲ್ಲದಿದ್ದರೂ ಆಗುತ್ತದೆ.

2. ಸ್ಥಿತಿಗದ ಹತ್ತಿರ ಇಟ್ಟ ಹೂವಿನಿಂದ ಹೂವಿನ ಬಣ್ಣವು ಆದರಲ್ಲಿಯೂ ತೋರಿ ಕೊಂಡರೂ ಆದರ ಸ್ಥಿತಿಗದವೇನೂ ಹೋಗದಿರುವಂತೆ ಆತ್ಮನ ಆತ್ಮತ್ವವೇನೂ ಹೋಗುವ ದಿಲ್ಲ ಎಂದು ಭಾವ.

ಅಚೇತನವಾಗಿರುವುದು¹-(ಇವೇ) ಮುಂತಾದ ಧರ್ಮಗಳುಳ್ಳದ್ದು. ಪುರುಷನು ಇದಕ್ಕೆ ವಿರುದ್ಧವಾದ ಸ್ವಭಾವವುಳ್ಳವನು. (ಇದನ್ನೆಲ್ಲ ನಾವು) ಆಗಲೇ ಹೇಳಿರುವೆವೆಲ್ಲ!

(ಸಿದ್ಧಾಂತಿ):-ಇದೇನೂ (ನಿಜವಾದ) ಹೆಚ್ಚುಕಡಿಮೆಯಿಲ್ಲ. ಏಕೆಂದರೆ (ಇದು) ಬರಿಯ ಮಾತಾಗಿದೆ. ಭೋಗವುಂಟಾಗುವ ಮುಂಚೆ ಬರಿಯ ಚಿನ್ಮಾತ್ರ ನಾಗಿರುವ (ಪುರುಷನಿಗೆ) ಭೋಕ್ತೃತ್ವವೆಂಬ ವಿಶೇಷವು ಭೋಗವುಂಟಾಗುವ ಕಾಲದಲ್ಲಿ ಉಂಟಾಗುವದಾದರೆ ಮತ್ತು ಭೋಗವು ಮುಗಿದಮೇಲೆ ಮತ್ತೆ ಆ ವಿಶೇಷವನ್ನು ಕಳಚಿ ಕೊಂಡು (ಅವನು) ಚಿನ್ಮಾತ್ರನೇ ಆಗುವದಾದರೆ, (ಆಗ) ಮಹತ್ತೇ ಮುಂತಾದವುಗಳ ರೂಪದಿಂದ ಘಟಿಸಿದ ಪ್ರಧಾನವೂ ಆ (ಆಕಾರವನ್ನು) ಬಿಟ್ಟು ತನ್ನ ರೂಪ ದಿಂದಲೇ ನಿಲ್ಲುವದಾದ್ದರಿಂದ ಈ ಕಲ್ಪನೆಯಲ್ಲಿ (ಅನೇಕಕ್ಕೂ) ಯಾವ ವಿಶೇಷವೂ ಇರುವದಿಲ್ಲ. ಆದ್ದರಿಂದ ಪ್ರಧಾನಕ್ಕೂ ಪುರುಷನಿಗೂ ಬೇರೆಬೇರೆಯ ಬಗೆಯ ವಿಕಾರ (ವಾಗುವದೆಂದು) ಕಲ್ಪಿಸಿದ್ದು ಬರಿಯ ಮಾತೇ ಆಯಿತು.

(ಭಾಷ್ಯ)

೧೦೬ ಅಥ ಭೋಗಕಾಲೇಽಪಿ ಚಿನ್ಮಾತ್ರ ಏವ ಪ್ರಾಗ್ಗೃತ್ ಪುರುಷಃ ಇತಿ ಚೇತ್ | ನ ತರ್ಹಿ ಪರಮಾರ್ಥತೋ ಭೋಗಃ ಪುರುಷಸ್ಯ | ಭೋಗಕಾಲೇ^೨ ಚಿನ್ಮಾತ್ರಸ್ಯ ವಿಕ್ರಿಯಾ ಪರಮಾರ್ಥ್ಯವ, ತೇನ ಭೋಗಃ ಪುರುಷಸ್ಯ ಇತಿ ಚೇತ್ | ನ^೩ | ಪ್ರಧಾನಸ್ಯಾಪಿ ಭೋಗಕಾಲೇ ವಿಕ್ರಿಯಾವತ್ತ್ವಾದ್ ಭೋಕ್ತೃತ್ವಪ್ರಸಂಗಃ | ಚಿನ್ಮಾತ್ರಸ್ಯೈವ ವಿಕ್ರಿಯಾ ಭೋಕ್ತೃತ್ವಮ್ ಇತಿ ಚೇತ್ | ಔಷ್ಣ್ಯಾದ್ಯಸಾಧಾರಣ ಧರ್ಮವತಾಮ್ ಅಗ್ನ್ಯಾದೀನಾಮ್ ಅಭೋಕ್ತೃತ್ವೇ ಹೇತ್ವನುಪಪತ್ತಿಃ ||

(ಭಾಷ್ಯಾರ್ಥ)

(ಸಾಂಖ್ಯ):-ಭೋಗಕಾಲದಲ್ಲಿಯೂ ಪುರುಷನು ಮುನ್ನಿನಂತೆ ಚಿನ್ಮಾತ್ರನೇ ಆಗಿರುತ್ತಾನಲ್ಲ!

(ಸಿದ್ಧಾಂತಿ):-ಹಾಗಾದರೆ ಪುರುಷನಿಗೆ ನಿಜವಾಗಿಯೂ ಭೋಗವಿಲ್ಲವೆಂದಾ ಯಿತು⁴ !

1. ನಿಜವಾಗಿ ಪರಿಣಮಿಸುವದರಿಂದ ಸಾವಯವ, ಅಹಂಕಾರಾದಿಗಳ ಅಶುದ್ಧಿಯೂ ಆದರಲ್ಲಿರುತ್ತದೆ.

2. " ಅಥ ಭೋಗಕಾಲೇ " ವಾ|| ಕಾ||.

3. ಈ ಮಾತು ಇಲ್ಲದಿದ್ದರೂ ಸಾಗುವಂತಿದೆ.

4. ಹೆಗ್ಗವು ಹಾನೆಂದು ತೋರುವಾಗಲೂ ಹೆಗ್ಗನೇ ಆಗಿರುವಂತೆ ಪುರುಷನು ಭೋಗಕಾಲದಲ್ಲಿಯೂ ತನ್ನ ಸ್ವರೂಪವನ್ನು ಬಿಡದಿದ್ದರೆ ಸರ್ವತ್ವದಂತೆ ಭೋಕ್ತೃತ್ವವೂ ಕಲ್ಪಿತನೇ ಎಂದಾಗುವದು. ಆಗ ನೀವೂ ನೇದಾಂತಿಗಳ ಅಭಿಪ್ರಾಯವನ್ನು ಒಪ್ಪಿದಂತೆ ಆಗುವದು ಎಂದು ಭಾವ.

(ಸಾಂಖ್ಯ):-ಭೋಗಕಾಲದಲ್ಲಿ ಚಿನ್ಮಾತ್ರನಾದ (ಪುರುಷನಿಗೆ) ಆಗುವ ವಿಕಾರವು ನಿಜವಾದದ್ದೇ ; ಅದರಿಂದ ಪುರುಷನಿಗೆ ಭೋಗ(ವುಂಟಾಗುತ್ತದೆ).

(ಸಿದ್ಧಾಂತಿ):-ಇದು ಸರಿಯಲ್ಲ. (ಏಕೆಂದರೆ) ಪ್ರಧಾನಕ್ಕೂ ಭೋಗಕಾಲದಲ್ಲಿ ವಿಕಾರವಾಗುವದರಿಂದ ಅದೂ ಭೋಕ್ತೃತ್ವವಾಗಬೇಕಾದೀತು !

(ಸಾಂಖ್ಯ):-ಚಿನ್ಮಾತ್ರವೇ ಆಗಿರುವ (ಪುರುಷನಿಗೆ ಆಗುವ) ವಿಕಾರವೇ ಭೋಕ್ತೃತ್ವವೆನಿಸುತ್ತದೆ¹.

(ಸಿದ್ಧಾಂತಿ):- (ಹಾಗಾದರೆ) ಬಿಸಿಯೇ ಮುಂತಾದ ಅಸಾಧಾರಣಧರ್ಮವುಳ್ಳ ಬೆಂಕಿಯೇ ಮುಂತಾದವುಗಳಿಗೆ ಭೋಕ್ತೃತ್ವವಿಲ್ಲವೆನ್ನುವದಕ್ಕೆ ಕಾರಣವೇನೂ ಇರುವದಿಲ್ಲ².

(ಭಾಷ್ಯ)

೧೦೭. ಪ್ರಧಾನಪುರುಷಯೋರ್ಧ್ವಯೋಃ ಯುಗಪದ್ ಭೋಕ್ತೃತ್ವಮ್ ಇತಿ ಚೇತ್ | ನ | ಪ್ರಧಾನಸ್ಯ ಪಾರಾಧ್ಯಾನುಪಪತ್ತೇಃ | ನ ಹಿ ಭೋಕ್ತ್ರೋರ್ಧ್ವಯೋಃ ಇತರೇತರಗುಣಪ್ರಧಾನಭಾವ ಉಪಸದ್ಯತೇ ಪ್ರಕಾಶಯೋರಿವ ಇತರೇತರಪ್ರಕಾಶನೇ ||

(ಭಾಷ್ಯಾರ್ಥ)

(ಸಾಂಖ್ಯ):- (ಹಾಗಾದರೆ) ಪ್ರಧಾನಪುರುಷರಿಬ್ಬರಿಗೂ ಏ ಕ ಕಾಲ ದಲ್ಲಿ ಭೋಕ್ತೃತ್ವವಾಗುವದೆನ್ನೋಣ³.

(ಸಿದ್ಧಾಂತಿ):-ಅದು ಸರಿಯಲ್ಲ. (ಏಕೆಂದರೆ) ಆಗ ಪ್ರಧಾನವು ಮತ್ತೊಬ್ಬರಿಗಾಗಿ ಕೆಲಸಮಾಡುವದೆಂಬುದು ಹೊಂದುವದಿಲ್ಲ⁴. ಎರಡು ಬೆಳಕುಗಳು ಒಂದ

1. ಪುರುಷನು ತನ್ನ ರೂಪದಿಂದಲೇ ಇದ್ದುಕೊಂಡಿರುವದರಿಂದ ಅವನು ಭೋಕ್ತೃತ್ವವೆನಿಸಬಹುದು ; ಮಹದಾದಿಗಳ ರೂಪವಾಗಿ ಪರಿಣಮಿಸುವ ಪ್ರಧಾನಕ್ಕೆ ಭೋಕ್ತೃತ್ವವು ದಕ್ಕಲಾರದು ಎಂದು ಭಾವ.

2. ಬೆಂಕಿಯು ಸುಡುವಾಗಲೂ ತಾನೊಂದೇ ಇರುವಾಗಲೂ ತನ್ನ ರೂಪದಿಂದಲೇ ಇರುವದರಿಂದ ಅದಕ್ಕೂ ಭೋಕ್ತೃತ್ವವುಂಟೆಂದು ಸಾಂಖ್ಯನು ಒಪ್ಪಬೇಕಾದೀಕು.

3. ಪುರುಷನಿಗೆ ಪ್ರಧಾನದಿಂದಲೂ ಪ್ರಧಾನಕ್ಕೆ ತನ್ನ ಪರಿಣಾಮನಿಮಿತ್ತವಾಗಿಯೂ ಭೋಕ್ತೃತ್ವವೆನ್ನಬಹುದು ಎಂದು ಭಾವ. ಪುರುಷನಲ್ಲಿ ಉಪಾಧಿಕ್ಕತವಾದರೂ ಪರಮಾರ್ಥವಾದ ಭೋಕ್ತೃತ್ವವಿದೆಯೆಂದು ಸಾಧಿಸುವದಕ್ಕೆ ಸಾಂಖ್ಯನು ಹೊರಟಿದ್ದಾನೆ.

4. ಪ್ರಕೃತಿಯು ಪುರುಷನ ಭೋಗನೋಕ್ಷಗಳಿಗಾಗಿ ಕೆಲಸ ಮಾಡುವದೆಂದ ಸಾಂಖ್ಯರ ಸಿದ್ಧಾಂತ. ಪ್ರಧಾನಕ್ಕೂ ಭೋಕ್ತೃತ್ವವನ್ನೊಪ್ಪಿದರೆ ಈ ಸಿದ್ಧಾಂತವನ್ನು ಕೈಬಿಡಬೇಕಾಗುವದು ಎಂದರ್ಥ.

ನ್ನೊಂದು ಬೆಳಗಿದರೆ (ಒಂದು ಪ್ರಧಾನವು, ಇನ್ನೊಂದು ಅದರ ಅಧೀನವು ಎಂಬುದು ಹೇಗೆ ಹೊಂದುವದಿಲ್ಲವೇ) ಹಾಗೆ ಇಬ್ಬರು ಭೋಕ್ತೃಗಳಲ್ಲಿ ಒಬ್ಬನು ಮುಖ್ಯನು, ಇನ್ನೊಂದು ಅಧೀನ-ಎಂಬ ಸಂಬಂಧವು ಇರಬಾರದಾಗುತ್ತದೆ.

(ಭಾಷ್ಯ)

೧೦೮. ಭೋಗಧರ್ಮವತಿ ಸತ್ತಾವ್ವಜ್ಞಿ ನಿ ಚೇತಸಿ ಪುರುಷಸ್ಯ ಚೈತನ್ಯಪ್ರತಿ ಬಿನ್ನೋದಯಃ¹ ಅವಿಕ್ರಿಯಸ್ಯ ಪುರುಷಸ್ಯ ಭೋಕ್ತೃತ್ವಮ್ ಇತಿ ಚೇತ್ | ನ | ಪುರುಷಸ್ಯ ವಿಶೇಷಾಭಾವೇ ಭೋಕ್ತೃತ್ವಕಲ್ಪನಾನರ್ಥಕತ್ಯಾತ್ | ಭೋಗರೂಪಶ್ಚೇತ್ ಅನರ್ಥಃ ಪುರುಷಸ್ಯ ನಾಸ್ತಿ ಸದಾ ನಿರ್ವಿಶೇಷತ್ವಾತ್ ಪುರುಷಸ್ಯ ಕಸ್ಯ ಅಪನಯ ನಾರ್ಥಂ ಮೋಕ್ಷಸಾಧನಂ ಶಾಸ್ತ್ರಂ ಪ್ರಣೇಯತೇ ? ಅದಿದ್ಯಾಧ್ಯಾರೋಪಿತಾನರ್ಥಾನಯನಾಯ ಶಾಸ್ತ್ರಪ್ರಣಯನಮ್ ಇತಿ ಚೇತ್ ಪರಮಾರ್ಥಃ ಪುರುಷೋ ಭೋಕ್ತೃವ ನ ಕರ್ತಾ, ಪ್ರಧಾನಂ ಕರ್ತ್ರೀವ ನ ಭೋಕ್ತೃ ಪರಮಾರ್ಥಸದ್ ವಸ್ತುಸ್ವರಂ ಪುರುಷಾಷ್ಟ-ಇತೀಯಂ ಕಲ್ಪನಾ ಆಗಮಬಾಹ್ಯಾ ವ್ಯರ್ಥಾ ನಿರ್ಹೇತುಕಾ ಚೇತಿ ನಾದರ್ತವ್ಯಾ ಮುಮುಕ್ಷುಭಿಃ ||

(ಭಾಷ್ಯಾರ್ಥ)

(ಸಾಂಖ್ಯ):-ಭೋಗಧರ್ಮವುಳ್ಳದ್ದಾಗಿ ಸತ್ತವು (ಗುಣವು) ಪ್ರಧಾನವಾಗಿರುವ ಚಿತ್ತದಲ್ಲಿ ಪುರುಷನ ಚೈತನ್ಯದ ಪ್ರತಿಬಿಂಬವು ಹುಟ್ಟಿತೋರುವದೇ ವಿಕಾರರಹಿತನಾದ ಪುರುಷನ ಭೋಕ್ತೃತ್ವವು ಎಂದರೊ² ?

(ಸಿದ್ಧಾಂತಿ):-ಇದು ಸರಿಯಿಲ್ಲ. ಏಕೆಂದರೆ ಪುರುಷನಲ್ಲಿ (ಯಾವ) ವಿಶೇಷವೂ ಇಲ್ಲದಿರುವಾಗ (ಅವನು) ಭೋಕ್ತೃನೆಂದು ಕಲ್ಪಿಸುವದು ವ್ಯರ್ಥವಾಗುತ್ತದೆ. ಭೋಗ ರೂಪವಾದ ಅನರ್ಥವು ಪುರುಷನಲ್ಲಿ ಇಲ್ಲದಿದ್ದರೆ ಪುರುಷನು ಯಾವಾಗಲೂ ಯಾವ ವಿಶೇಷವೂ ಇಲ್ಲದವನೆಂದಾಗುವದರಿಂದ ಯಾವ (ಬಂಧವನ್ನು) ಪರಿಹರಿಸುವದಕ್ಕಾಗಿ³ ಮೋಕ್ಷಶಾಸ್ತ್ರವನ್ನು ರಚಿಸಿರುತ್ತದೆ? (ಎಂಬುದನ್ನು ಹೇಳುವದಕ್ಕೆ ಬರುವದಿಲ್ಲ).

1. “ ಪ್ರತಿಬಿನ್ನೋದಯಾತ್ ” ಎಂದು ನಾ||.

2. ಪುರುಷನ ಪ್ರತಿಬಿಂಬವು ಸತ್ತಪ್ರಧಾನವಾದ ಅಂತಃಕರಣದಲ್ಲಿ ಬಿದ್ದಾಗ ಸುಖವಾಗುತ್ತದೆ. ಪುರುಷನು ಇದಕ್ಕೆ ಬಿಂಬವಾಗಿರುವದರಿಂದ ಭೋಕ್ತೃವೆನಿಸುವನು ಎಂದು ಭಾವ. ಭೋಕ್ತೃತ್ವವೆಂಬ ವಿಕಾರವೂ ಇಲ್ಲದೆ ಪುರುಷನಲ್ಲಿ ಭೋಕ್ತೃತ್ವವನ್ನು ಕಲ್ಪಿಸುವ ಪ್ರಯತ್ನವಿದು.

3. ಭೋಕ್ತೃತ್ವವೇ ಬಂಧಕಾರಣವು; ಅದೇ ನಿಜವಾಗಿಲ್ಲವೆಂದಾದರೆ ಇನ್ನು ಮೋಕ್ಷಕ್ಕಾಗಿ ಸಾಂಖ್ಯಶಾಸ್ತ್ರವು ಹೊರಟಿರುವದೇಕೆ ?-ಎಂದು ಅಕ್ಷೇಪ.

(ಸಾಂಖ್ಯ):- **ಅವಿದ್ಯೆಯಿಂದ ಆರೋಪಿತವಾಗಿರುವ ಅನರ್ಥವನ್ನು ತೊಲಗಿಸುವದಕ್ಕಾಗಿ ಶಾಸ್ತ್ರವನ್ನು ರಚಿಸಿರುತ್ತದೆ¹.**

(ಸಿದ್ಧಾಂತಿ):- ಹಾಗಾದರೆ “ ಪುರುಷನು ನಿಜವಾಗಿ ಭೋಕ್ತೃವೇ ಕರ್ತೃವಲ್ಲ, ಪ್ರಧಾನವು ಕರ್ತೃವೇ ಭೋಕ್ತೃವಲ್ಲ; ಇದು ಪರಮಾರ್ಥವಾಗಿ ಪುರುಷನಿಗಿಂತ ಬೇರೆಯಾಗಿರುವ ವಸ್ತು ” ಎಂಬೀ ಕಲ್ಪನೆಯು ಆಗಮಬಾಹ್ಯವೂ ವ್ಯರ್ಥವೂ ಯಾವ ಕಾರಣವೂ ಇಲ್ಲದ್ದೂ (ಆಗಿದೆ) ಎಂದಾಯಿತು. ಆದ್ದರಿಂದ ಇದನ್ನು ಮುಮುಕ್ಷುಗಳು ಒಪ್ಪಬಾರದು².

ಅದ್ವೈತಸ್ವಕ್ರಿಯೆಯಲ್ಲಿ ಯಾವ ದೋಷವೂ ಇಲ್ಲ

(ಭಾಷ್ಯ)

೧೦೯. ಏಕತ್ವೇಽಪಿ ಶಾಸ್ತ್ರಪ್ರಣಯನಾದ್ಯಾನರ್ಥಕೃಮ್ ಇತಿ ಚೇತ್ | ನ | ಅಭಾವಾತ್ | ಸತ್ಸು ಹಿ ಶಾಸ್ತ್ರಪ್ರಣೇತ್ರಾದಿಷು ತತ್ಪಲಾಢಿಷು ಚ ಶಾಸ್ತ್ರಸ್ಯ ಪ್ರಣಯನಮ್ ಅನರ್ಥಕಂ ಸಾರ್ಥಕಂ ವಾ ಇತಿ ವಿಕಲ್ಪನಾ ಸ್ಯಾತ್ | ನ ಹಿ ಆತ್ಮೈಕತ್ವೇ ಶಾಸ್ತ್ರಪ್ರಣೇತ್ರಾದಯಸ್ತತೋ ಭಿನ್ನಾಃ ಸನ್ತಿ | ತದಭಾವೇ ಏವಂ ವಿಕಲ್ಪನೈವ ಅನುಪಪನ್ನಾ | ಅಭ್ಯುಪಗತೇ ಆತ್ಮೈಕತ್ವೇ ಪ್ರಮಾಣಾರ್ಥಶ್ಚಾಭ್ಯುಪಗತೋ ಭವತಾ (ಯದಾತ್ಮೈಕತ್ವಮಭ್ಯುಪಗಚ್ಛತಾ)³ | ತದಭ್ಯುಪಗಮೇ ಚ ವಿಕಲ್ಪಾನುಪಪತ್ತಿಮಾಹ ಶಾಸ್ತ್ರಮ್ “ ಯತ್ರ ತ್ವಸ್ಯ ಸರ್ವಮಾತ್ಮೈವಾಭೂತ್ ತತ್ ಕೇನ ಕಂ ಪಶ್ಯೇತ್ ” (ಬೃ. ೪-೫-೧೪) ಇತ್ಯಾದಿ | ಶಾಸ್ತ್ರಪ್ರಣಯನಾದ್ಯುಪಪತ್ತಿಂ ಚಾಹ ಅನ್ಯತ್ರ ಪರಮಾರ್ಥವಸ್ತುಸ್ವರೂಪಾತ್ ಅವಿದ್ಯಾವಿಷಯೇ “ ಯತ್ರ ಹಿ ದ್ವೈತಮಿವ ಭವತಿ ” (ಬೃ. ೪-೫-೧೪) ಇತ್ಯಾದಿ ವಿಸ್ತರತೋ ವಾಜಸನೇಯಕೇ | ಅತ್ರ ಚ ವಿಭಕ್ತೇ ವಿದ್ಯಾವಿದ್ಯೇ ಪರಾಪರೇ ಇತಿ ಆದಾವೇವ ಶಾಸ್ತ್ರಸ್ಯ | ಅತೋ ನ ತಾರ್ಕಿಕವಾದಭಟ ಪ್ರವೇಶೋ ವೇದಾನ್ತರಾಜಪ್ರಮಾಣಬಾಹುಗುಪ್ತೇ ಇಹ ಆತ್ಮೈಕತ್ವವಿಷಯೇ ಇತಿ |

1. ಭೋಕ್ತೃತ್ವವು ಅವಿದ್ಯಾರೋಪಿತನೆಂದು ಸಾಂಖ್ಯನು ಮೊದಲು ಒಪ್ಪದಿದ್ದರೂ ಈಗ ಭೋಗವು ಪ್ರಕೃತಿಯಲ್ಲಿಯೇ ಆಗುವದು ಎಂದದ್ದರಿಂದ ಒಪ್ಪಬೇಕಾಗಿದೆ.

2. ವೇದಕ್ಕೆ ಒಪ್ಪಾಗಿ ಸಪ್ರಯೋಜನವಾಗಿ ಯುಕ್ತಿಸಮ್ಮತವಾಗಿರುವ ವೇದಾಂತದರ್ಶನವನ್ನು ಒಪ್ಪಿ ಆತ್ಮನ ಹೊರತು ಮಿಕ್ಕದ್ದೆಲ್ಲವೂ-ಪ್ರಕೃತಿಯುಕೂಡ-ಅವಿದ್ಯಾಕಲ್ಪಿತನೆಂದು ಒಪ್ಪಬೇಕು ಎಂದರ್ಥ. “ ಮುಮುಕ್ಷುಗಳು ಒಪ್ಪಬಾರದು ” ಎಂದದ್ದರಿಂದ ಮುಮುಕ್ಷುಗಳಿಗಾಗಿಯೇ ಈ ಚರ್ಚೆಯನ್ನು ತೆಗೆದಿದೆ ಎಂದು ಮತ್ತೆ ಜ್ಞಾಪಿಸಿದಂತೆ ಆಯಿತು. ಮಂ. ಕಾ. ಭಾ. ೩-೫ ರಲ್ಲಿ ಸಾಂಖ್ಯಬಂಡನೆಯನ್ನು ನೋಡಿರಿ.

3. ಈ ಭಾಷ್ಯಭಾಗವು ಬರೆದವರ ಕೈತಪ್ಪಿನಿಂದ ಹೆಚ್ಚಾಗಿ ಸೇರಿದೆ ಎಂದು ತೋರುತ್ತದೆ.

ಏತೇನ ಅವಿದ್ಯಾಕೃತನಾಮರೂಪಾದ್ಯುಪಾಧಿಕೃತಾನೇಕಶಕ್ತಿ ಸಾಧನಕೃತಭೇದವತ್ವಾತ್ ಬ್ರಹ್ಮಣಃ ಸೃಷ್ಟ್ಯಾದಿಕರ್ತೃತ್ವೇ ಸಾಧನಾದ್ಯಭಾವೇ ದೋಷಃ ಪ್ರತ್ಯುಕ್ತೋ ವೇದಿತವ್ಯಃ ಪರೈರುಕ್ತಃ, ಆತ್ಮಾನರ್ಥಕರ್ತೃತ್ವಾದಿದೋಷಶ್ಚ ||

(ಭಾಷ್ಯಾರ್ಥ)

(ಸಾಂಖ್ಯ):-ಆತ್ಮನೊಬ್ಬನೇ (ಪರಮಾರ್ಥ) ಎಂಬ (ಮತ)ದಲ್ಲಿಯೂ ಶಾಸ್ತ್ರವನ್ನು ರಚಿಸುವದೇ ಮುಂತಾದದ್ದು ವ್ಯರ್ಥವಾಗುವದಿಲ್ಲವೆ¹ ?

(ಸಿದ್ಧಾಂತಿ):-ಇಲ್ಲ. ಏಕೆಂದರೆ (ಅವು) ಇರುವದಿಲ್ಲ. ಶಾಸ್ತ್ರವನ್ನು ಮಾಡಿದವರೇ ಮುಂತಾದವರೂ ಅದರ(ಲ್ಲಿ ಹೇಳಿರುವ) ಫಲವನ್ನು ಬಯಸುವವರೂ ಇದ್ದರಲ್ಲವೆ, ಶಾಸ್ತ್ರವನ್ನು ಮಾಡಿದ್ದು ವ್ಯರ್ಥವೋ, ಸಾರ್ಥಕವೋ?-ಎಂಬ ವಿಕಲ್ಪವುಂಟಾಗುವದು? ಆತ್ಮನು ಒಬ್ಬನೇ ಆಗಿರುವಾಗ ಶಾಸ್ತ್ರವನ್ನು ಮಾಡಿದವರೇ ಮುಂತಾದವರು (ಆತ್ಮನಿಗಿಂತ) ಬೇರೆಯಾಗಿ ಇರುವದೇ ಇಲ್ಲ. ಅವು ಇಲ್ಲದಿರುವಾಗ ಹೀಗೆ ಕೇಳುವದೇ ಸರಿಯಾಗುವದಿಲ್ಲ². ಆತ್ಮನು ಒಬ್ಬನೆಂದು ಒಪ್ಪಿಕೊಂಡರೆ ಪ್ರಮಾಣದ ಸಾರ್ಥಕ್ಯವನ್ನು ನೀವು ಒಪ್ಪಿಕೊಂಡಂತೆಯೇ ಆಗುತ್ತದೆ³. ಮತ್ತು ಅದನ್ನು ಒಪ್ಪಿದಮೇಲೆ (ಹೀಗೆ) ವಿಕಲ್ಪಿಸುವದು ಆಗುವದಿಲ್ಲವೆಂಬುದನ್ನು ಶಾಸ್ತ್ರವೂ “ ಎಲ್ಲಿಯಾದರೆ ಇವನಿಗೆ ಎಲ್ಲವೂ ಆತ್ಮನೇ ಆಯಿತೋ ಅಲ್ಲಿ ಏತರಿಂದ ಯಾವದನ್ನು ಕಾಣಬೇಕು? ” (ಬೃ. ೪-೫-೧೪) ಎಂದು ಮುಂತಾದ (ವಾಕ್ಯದಿಂದ) ತಿಳಿಸುತ್ತದೆ⁴. ಪರಮಾರ್ಥವಸ್ತುಸ್ವರೂಪವನ್ನು ಬಿಟ್ಟರೆ ಮಿಕ್ಕ ಅವಿದ್ಯಾವಿಷಯವಾಗಿರುವ (ಕಡೆಯಲ್ಲಿ) ಶಾಸ್ತ್ರವನ್ನು ರಚಿಸುವದೇ ಮುಂತಾದದ್ದು ಯುಕ್ತಿಗೆ ಹೊಂದುತ್ತದೆ ಎಂದೂ “ ಎಲ್ಲಿ ದ್ವೈತದಂತೆ ಇರುವದೋ (ಅಲ್ಲಿ ಒಬ್ಬನು ಮತ್ತೊಬ್ಬನನ್ನು ಕಾಣುತ್ತಾನೆ) ”

1. ಶಾಸ್ತ್ರವನ್ನು ಯಾರಿಗಾದಿ ರಚಿಸಬೇಕು ? ಯಾವ ಬಂಧವನ್ನು ಕಳೆಯುವದಕ್ಕಾಗಿ ರಚಿಸಬೇಕು?-ಎಂಬ ಆಕ್ಷೇಪಣೆ ಆಗಲೂ ಬರುತ್ತದೆ-ಎಂದರ್ಥ.

2. ಆತ್ಮನೊಬ್ಬನೇ ಪರಮಾರ್ಥವೆಂದು ಒಪ್ಪಿಕೊಂಡರೆ ಶಾಸ್ತ್ರಾದಿಗಳೂ ಇಲ್ಲವೆಂದೇ ಒಪ್ಪಿಕೊಂಡಂತೆ. ಆಗ ಈ ಪ್ರಶ್ನೆಯಾಗಲಿ ಉತ್ತರವಾಗಲಿ ಹೇಗೆ ಇದ್ದಾವು ?

3. ಶಾಸ್ತ್ರಕ್ಕೆ ವಿಷಯವು ಆತ್ಮಕ್ಕಿವು ಎಂಬ ನಮ್ಮ ಸಿದ್ಧಾಂತಕ್ಕೆ ಮುಖ್ಯವಾಗಿರುವ ಆತ್ಮಕ್ಕಿವನ್ನು ಒಪ್ಪಿದಮೇಲೆ ಶಾಸ್ತ್ರಕ್ಕೆ ಪ್ರಯೋಜನವಿಲ್ಲವೆಂದು ವಾದಿಸುವದಕ್ಕೆ ಬರುವದಿಲ್ಲ; ದ್ವೈತಜ್ಞಾನವನ್ನು ಕಳೆದು ಆದರಿಂದಾಗುವ ಅನರ್ಥವನ್ನು ಕಳೆಯುವದೇ ಶಾಸ್ತ್ರದ ಪ್ರಯೋಜನವು. ಇಲ್ಲಿ “ ಯದಾತ್ಮೈಕತ್ವಮಭ್ಯುಪಗಚ್ಛತಾ ” ಎಂಬ ಗ್ರಂಥವನ್ನು ಕನ್ನಡಿಸಿಲ್ಲ.

4. ಆತ್ಮೈಕತ್ವವನ್ನು ಅರಿತ ಅವಸ್ಥೆಯಲ್ಲಿ ಒಬ್ಬನು ಇನ್ನೊಬ್ಬನನ್ನು ಕಾಣುವದೆಂಬುದಾಗಲಿ, ಒಬ್ಬನು ಇನ್ನೊಂದನ್ನು ಕೇಳುವದೆಂಬುದಾಗಲಿ ಇಲ್ಲ-ಎಂದದ್ದರಿಂದ ಶಾಸ್ತ್ರಾದಿ ವಿಷಯದ ವಿಕಲ್ಪವು ಆಗ ಹೊಂದುವದಿಲ್ಲವೆಂದಂತೆ ಆಯಿತು.

(ಬೃ. ೪-೫-೧೪) ಎಂದು ಮುಂತಾದ (ವಾಕ್ಯಗಳಿಂದ) ವಾಜಸನೇಯಕದಲ್ಲಿ ವಿಸ್ತಾರವಾಗಿ ಹೇಳಿರುತ್ತದೆ¹. ಇಲ್ಲಿಯೂ² ಪರವಿದ್ಯೆ, ಅಪರವಿದ್ಯೆ-ಎಂದು ವಿದ್ಯಾ ವಿದ್ಯೆಗಳನ್ನು³ ಶಾಸ್ತ್ರದ ಮೊದಲಿನಲ್ಲಿಯೇ ವಿಂಗಡಿಸಿ (ತಿಳಿಸಿರುತ್ತದೆ). ಆದ್ದರಿಂದ ವೇದಾಂತವೆಂಬ ರಾಜಪ್ರಮಾಣದ ಬಾಹುವಿನಿಂದ ರಕ್ಷಿತವಾಗಿರುವ ಈ ಅತ್ಮೈ ಕತ್ವದ ವಿಷಯದಲ್ಲಿ ತಾರ್ಕಿಕವಾದದ ಭಟರಿಗೆ ಪ್ರವೇಶವಿರುವದಿಲ್ಲ⁴.

ಅವಿದ್ಯೆಯಿಂದಾದ ನಾನು, ರೂಪ-ಮುಂತಾದ ಉಪಾಧಿಯಿಂದಾಗಿ ರುವ ಅನೇಕ ಶಕ್ತಿಗಳಿಂದಲೂ ಸಾಧನಗಳಿಂದಲೂ ಆಗಿರುವ ಭೇದಗಳು ಬ್ರಹ್ಮದಲ್ಲಿರುವದರಿಂದ “ ಸೃಷ್ಟಿಯೇ ಮುಂತಾದದ್ದನ್ನು ಮಾಡುವದಕ್ಕೆ (ಬ್ರಹ್ಮಕ್ಕೆ) ಸಾಧನಗಳು ಇಲ್ಲವಲ್ಲ ! ” ಎಂಬ ದೋಷವನ್ನೂ “ ಆತ್ಮನು (ತನಗೆ ತಾನೇ) ಅನರ್ಥವನ್ನು ಮಾಡಿಕೊಂಡವನಾಗುವನಲ್ಲ ! ” ಎಂಬ ದೋಷವನ್ನೂ ಪರರು ಹೇಳಿದ್ದಕ್ಕೆ ಇದರಿಂದಲೇ ಪರಿಹಾರವನ್ನು ಹೇಳಿ ದಂತಾಯಿತೆಂದು ತಿಳಿಯಬೇಕು.

ಅಚೇತನಕರ್ತೃತ್ವವಾದದಲ್ಲಿ ದೋಷ

(ಭಾಷ್ಯ)

೧೧೦. ಯಸ್ತು ದೃಷ್ಟಾಂತಃ ರಾಜ್ಞಃ ಸರ್ವಾರ್ಥಕಾರಿಣಿ ಕರ್ತರಿ ಉಪ ಚಾರಾದ್⁵ “ ರಾಜಾ ” “ ಕರ್ತಾ ” ಇತಿ(ಇತಿ)”, ಸೋಽತ್ರಾನುಪಪನ್ನಃ | “ ಸ

1. ಕಲ್ಪಿತದ್ವೈತವಿರುವಾಗ ಕಲ್ಪಿತಶಾಸ್ತ್ರಾದಿಗಳೂ ಉಂಟೆಂದು ‘ ಇವ ’ ಶಬ್ದದಿಂದ ರ್ಪುತಿಯು ತಿಳಿಸಿದಂತೆ ಆಯಿತು.

2. ಈ ಅರ್ಥವೇದದ ಉಪನಿಷತ್ತಿನಲ್ಲಿ ಮಂತ್ರಭಾಗವಾದ ಮುಂಡಕದಲ್ಲಿಯೂ.

3. ಮುಗ್ಧೇದಾದಿಗಳು ಅಪರವಿದ್ಯೆ, ಬ್ರಹ್ಮವಿದ್ಯೆಯು ಪರವಿದ್ಯೆ-ಎಂದು ವಿಂಗಡಿಸಿರುವದರಿಂದ ಕರ್ಮಕ್ಕೆ ಸಂಬಂಧಪಟ್ಟ ಮುಗ್ಧೇದಾದಿಗಳು ಅವಿದ್ಯಾಕ್ಷೇತ್ರಕ್ಕೆ ಸೇರಿರುವುಗಳೆಂದೂ ಶಾಸ್ತ್ರಾದಿವಿಕಲ್ಪವು ಅಪರವಿದ್ಯೆಗೆ ಸೇರಿದ್ದೆಂದೂ ಹೇಳಿದಂತೆ ಆಯಿತು. “ ವಿಭಕ್ತೇ ವಿದ್ಯೇ ” ಎಂದೂ ಭಾಷ್ಯಕಾರರು ಬರೆದಿರಬಹುದು. ಹೇಗಾದರೂ ಅಪರವಿದ್ಯೆಯು ಅವಿದ್ಯಾಕ್ಷೇತ್ರಕ್ಕೆ ಸೇರಿದ್ದಾಗುತ್ತದೆ.

4. ವೇದಾಂತರಕ್ಷಿತವಾದ ನಮ್ಮ ಸಿದ್ಧಾಂತದ ದುರ್ಗವನ್ನು ತಾರ್ಕಿಕರೆಂಬ ಅಪೂರ್ಣ ದೃಷ್ಟಿಯು ಭಟರು ಒಳಹೋಗಲಾರರು ; ಏಕೆಂದರೆ ಅವಿದ್ಯೆಯಿಂದಾಗಿರುವ ವ್ಯವಹಾರವನ್ನೂ ಪರಮಾರ್ಥವಾಗಿರುವ ಅದ್ವೈತವನ್ನೂ ಒಪ್ಪಿರುವ ವೇದಾಂತವೆಂಬ ಶ್ರೇಷ್ಠಪ್ರಮಾಣವನ್ನು ನಾವು ಒಪ್ಪಿರುತ್ತೇವೆ. ಪ್ರತ್ಯಕ್ಷವೇ ಮುಂತಾದವನ್ನು ಮಾತ್ರ ಒಪ್ಪಿರುವ ತಾರ್ಕಿಕರಿಗೆ ಇದು ಹಿಡಿಯುವ ಸಂಭವವಿಲ್ಲ.

5. “ ಉಪಚಾರವತ್ ” ಎಂದಿದ್ದರೆ ಸರಳವಾಗಿ ಅನ್ವಯವಾಗುವದು.

6. ಇಲ್ಲಿ ಒಂದು ಇತಿ ಶಬ್ದವು ಬಿಟ್ಟುಹೋಗಿದೆ ; ಅಥವಾ ಅದನ್ನು ಅಧ್ಯಾಹಾರ ಮಾಡಿಕೊಳ್ಳಬೇಕು.

ಈಶ್ವಾಂಚಕ್ರೇ” ಇತಿ ಶ್ರುತೇರ್ಮುಖ್ಯಾರ್ಥಬಾಧನಾತ್ ಪ್ರಮಾಣಭೂತಾಯಾಃ | ತತ್ರ ಹಿ ಗೌಣೇ ಕಲ್ಪನಾ ಶಬ್ದಸ್ಯ ಯತ್ರ ಮುಖ್ಯಾರ್ಥೋ ನ ಸಂಭವತಿ | ಇಹ ತು ಅಚೇತನಸ್ಯ ಮುಕ್ತಬದ್ಧ ಪುರುಷವಿಶೇಷಾಪೇಕ್ಷಯಾ ಕರ್ತೃಕರ್ಮದೇಶಕಾಲನಿಮಿತ್ತಾ ಪೇಕ್ಷಯಾ ಚ ಬಂಧನೋಕ್ತಾದಿಫಲಾರ್ಥಾ ನಿಯತಾ ಪುರುಷಂ ಪ್ರತಿ ಪ್ರವೃತ್ತಿನೋಪ ಪದ್ಯತೇ | ಯಥೋಕ್ತಸರ್ವಜ್ಞೇಶ್ವರಕರ್ತೃತ್ವಪಕ್ಷೇ ತು ಉಪಪನ್ನಾ ||

(ಭಾಷ್ಯಾರ್ಥ)

ರಾಜನಿಗೆ ಎಲ್ಲಾ ಪ್ರಯೋಜನವನ್ನೂ ಮಾಡಿಕೊಡುವ ಕರ್ತೃವನ್ನು “ರಾಜನು, “ ಕರ್ತನು ” ಎಂದು ಉಪಚಾರ(ಕೃತಿಗೆ ಕರೆಯುವಂತೆ ಅಚೇತನವಾದ ಪ್ರಧಾನಕ್ಕೂ ಕರ್ತೃತ್ವವನ್ನು ಹೇಳಿದೆ) ಎಂದು ದೃಷ್ಟಾಂತವನ್ನು ಹೇಳುತ್ತವೆ, ಅದು ಇಲ್ಲಿ ಹೊಂದುವದಿಲ್ಲ; ಏಕೆಂದರೆ “ಅವನು ನೋಡಿದನು” ಎಂದು ಹೇಳುವ ಪ್ರಮಾಣಭೂತವಾದ ಶ್ರುತಿಗೆ ಮುಖ್ಯಾರ್ಥವನ್ನು ತಪ್ಪಿಸಬೇಕಾಗುತ್ತದೆ¹. ಎಲ್ಲಿ ಶಬ್ದಕ್ಕೆ ಮುಖ್ಯಾರ್ಥವು ಹೊಂದುವದಿಲ್ಲವೋ ಅಲ್ಲಿಯೇ ಗೌಣಾರ್ಥವನ್ನು ಕಲ್ಪಿಸ ಬೇಕು. ಆದರೆ ಇಲ್ಲಿ ಅಚೇತನವಾದ ಪ್ರಧಾನವು “ಇವರು ಮುಕ್ತರು, ಇವರು ಬದ್ಧರು ” ಎಂದು ಅಯಾ ಪುರುಷರನ್ನೂ (ಅಯಾ) ಕರ್ತೃ, ಕರ್ಮ, ದೇಶ, ಕಾಲ, ನಿಮಿತ್ತ-ಇವುಗಳನ್ನೂ ನೋಡಿಕೊಂಡು ಬಂಧನೋಕ್ಷಗಣೇ ಮುಂತಾದ (?) ಫಲಗಳು ಉಂಟಾಗುವದಕ್ಕೋಸ್ಕರ (ಒಂದು) ನಿಯಮದಿಂದ ಪುರುಷನಿಗಾಗಿ ಪ್ರವರ್ತಿಸುವ ದೆಂಬುದು ಹೊಂದುವದಿಲ್ಲ². ಮೇಲೆ ಹೇಳಿದ ಸರ್ವಜ್ಞನಾದ ಈಶ್ವರನು ಕರ್ತೃ ವೆಂಬ ಪಕ್ಷದಲ್ಲಿಯಾದರೋ (ಇದು) ಹೊಂದುತ್ತದೆ³.

ಅವಿನೈಯಿಂದ ಕಲೆಗಳ ಉತ್ಪತ್ತಿ, ವಿದ್ಯೆಯಿಂದ ಲಯ

(ಭಾಷ್ಯ)

೧೧೧. ಈಶ್ವರೇಣೈವ¹ ಸರ್ವಾಧಿಕಾರೀ ಪ್ರಾಣಃ ಪುರುಷೇಣ ಸೃಜ್ಯತೇ | ಕಥಮ್ ?—

1. ಸಾಂಖ್ಯನು ‘ಕರ್ತೃ’, ‘ಈಕ್ಷಿತ್ಯ’, ‘ಆತ್ಮ’-ಎಂಬ ಶಬ್ದಗಳಿಗೆಲ್ಲ ಗೌಣಾರ್ಥ ವನ್ನು ಕಲ್ಪಿಸಿ ಅವುಗಳನ್ನು ಪ್ರಧಾನಕ್ಕೆ ಹೊಂದಿಸಿಕೊಂಡಿರುತ್ತಾನೆ. ಮುಖ್ಯಾರ್ಥವು ಹೊಂದುವಾಗ ಗೌಣಾರ್ಥವನ್ನು ತೆಗೆದುಕೊಳ್ಳುವದು ಸರಿಯಲ್ಲ. ಸೂ. ಭಾ. ೧-೧-೫ ರಿಂದ ೭ ನೋಡಿ.

2. ಅಚೇತನಕ್ಕೆ ಇದೆಲ್ಲ ಹೇಗೆ ತಿಳಿಯಬೇಕು? ಸೂ. ಭಾ. ೨-೨-೨, ೩.

3. ಅವಿದ್ಯಾದೃಷ್ಟಿಯಿಂದ ಆತ್ಮನು ಕರ್ತೃವೆಂದಿಟ್ಟುಕೊಂಡರೆ ಚೇತನನಾದ ಅವನಿಗೆ ಇದೆಲ್ಲ ತಿಳಿಯುವ ಸಂಭವವಿದೆ.

4. “ ಈಶ್ವರೇಣೈವ ” ಎಂಬ ಪಾಠಕ್ಕಿಂತ ಇದೇ ಉತ್ತಮ.

(ಭಾಷ್ಯಾರ್ಥ)

ಒಡೆಯನಾದವನಿಂದ ಸರ್ವಾಧಿಕಾರಿಯು (ಸೃಷ್ಟನಾಗುವಂತೆ)¹ ಪ್ರಾಣನು ಪುರುಷನಿಂದ ಸೃಷ್ಟನಾಗುತ್ತಾನೆ. ಹೇಗೆಂದರೆ:—

**ಸ ಪ್ರಾಣಮಸೃಜತ ಪ್ರಾಣಾಚ್ಛ್ರದ್ಧಾಂ ಖಂ ನಾಯುಜ್ಯೋತಿ
ರಾಪಃ ಸೃಥಿನೀಂದ್ರಿಯಂ ಮನಃ | ಅನ್ನಮನ್ನಾದ್ ವೀರ್ಯಂ
ತಪೋ ಮನ್ತ್ರಾಃ ಕರ್ಮ ಲೋಕಾ ಲೋಕೇಷು ನಾಮ ಚ ||೪||**

೪. ಅವನು ಪ್ರಾಣನನ್ನು ಸೃಷ್ಟಿಸಿದನು, ಪ್ರಾಣನಿಂದ ಶ್ರದ್ಧೆಯನ್ನೂ, ಆಕಾಶ, ವಾಯು, ಜ್ಯೋತಿ, ಅಪ್ಪು, ಸೃಥಿವಿ, ಇಂದ್ರಿಯ, ಮನಸ್ಸು, ಅನ್ನ-ಇವುಗಳನ್ನೂ ಅನ್ನದಿಂದ ವೀರ್ಯ, ತಪಸ್ಸು, ಮಂತ್ರಗಳು, ಕರ್ಮ, ಲೋಕಗಳು (ಇವನ್ನೂ), ಲೋಕಗಳಲ್ಲಿ ನಾಶವನ್ನೂ (ಸೃಷ್ಟಿಸಿದನು).

(ಭಾಷ್ಯ)

೧೧೨. ಸ ಪುರುಷಃ ಉತ್ತಪ್ರಕಾರೇಣ ಈಕ್ಷಿತ್ವಾ ಪ್ರಾಣಂ^೧ ಹಿರಣ್ಯಗರ್ಭಾಖ್ಯಂ ಸರ್ವಪ್ರಾಣಿಕರಣಾಧಾರಮ್ ಅನ್ತರಾತ್ಮಾನಮ್ ಅಸೃಜತ ಸೃಷ್ಟವಾನ್ | ಅತಃ^೨ ಪ್ರಾಣಾತ್ ಶ್ರದ್ಧಾಂ ಸರ್ವಪ್ರಾಣಿನಾಂ ಶುಭಕರ್ಮಪ್ರವೃತ್ತಿಹೇತುಭೂತಾಮ್ | ತತಃ ಕರ್ಮಫಲೋಪಭೋಗನಾಥನಾಧಿಷ್ಠಾನಾನಿ ಕಾರಣಭೂತಾನಿ ಮಹಾಭೂತಾನಿ ಅಸೃಜತ | ಖಂ ಶಬ್ದಗುಣಮ್ | ವಾಯುಃ^೩ ಸ್ವೇನ ಸ್ವರ್ವೇನ ಕಾರಣಗುಣೇನ ಚ ವಿಶಿಷ್ಟಃ ದ್ವಿಗುಣಃ | ತಥಾ ಜ್ಯೋತಿಃ ಸ್ವೇನ ರೂಪೇಣ ಪೂರ್ವಾಭ್ಯಾಂ ಚ ವಿಶಿಷ್ಟಂ ತ್ರಿಗುಣಂ ಶಬ್ದಸ್ವರಾಭ್ಯಾಮ್ | ತಥಾ ಆಪಃ ರಸಗುಣೇನ^೪ ಅಸಾಧಾರಣೇನ ಪೂರ್ವಗುಣಾನುಪ್ರವೇಶೇನ ಚ ಚತುರ್ಗುಣಾಃ | ತಥಾ ಗಂಧಗುಣೇನ ಪೂರ್ವಗುಣಾನುಪ್ರವೇಶೇನ ಚ ಪಂಚಗುಣಾ ಪೃಥಿವೀ | ತಥಾ ತೈರೇವ ಭೂತೈಃ ಆಶಬ್ದಮ್

1. ಅರಸಾದವನು ತನಗೊಬ್ಬ ಅಧಿಕಾರಿಯನ್ನು ಗೊತ್ತುಮಾಡಿಕೊಳ್ಳುವಂತೆ ಚೈತನ್ಯ ಸ್ವರೂಪನಾದ ಆತ್ಮನು ತನ್ನ ವ್ಯವಹಾರಕ್ಕಾಗಿ ಪ್ರಾಣನನ್ನು ಸೃಷ್ಟಿಮಾಡಿಕೊಂಡನು ಎಂದರ್ಥ. ಇದೂ ಪ್ರಧಾನಕ್ಕೆ ಹೊಂದುವದಿಲ್ಲ. ಈಶ್ವರೇಣೇವ.....ಸೃಜತೇ ಎಂಬ ವಾಕ್ಯವನ್ನು ಹಿಂದಿನ ಭಾಷ್ಯಭಾಗಕ್ಕಾಗಲಿ, ಅಥವಾ "ಯಥೋಕ್ತ..... ಉಪಪನ್ನಾ" ಎಂಬ ವಾಕ್ಯವನ್ನು ಈ ಭಾಷ್ಯಭಾಗಕ್ಕಾಗಲಿ ಜೋಡಿಸಿಕೊಂಡರೂ ಅರ್ಥವು ಒಂದೇ ಆಗುತ್ತದೆ.

- 2. " ಸರ್ವಪ್ರಾಣಂ " ಎಂಬ ವಾ|| ಸಾರವು ಬೇಕಿಲ್ಲ.
- 3. ' ತತಃ ' ವಾ||
- 4. " ಶಬ್ದಗುಣಕಮ್ " ವಾ||
- 5. " ವಾಯುಮ್ " ಎಂಬ ದ್ವಿತೀಯಾಂತವಾದ ಆ|| ವಾಚಕ್ಕಿಂತ ಈ ವಾ|| ಸಾರವು ಮೂಲಾನುಸಾರಿಯಾಗಿರುವದರಿಂದ ಉತ್ತಮ.
- 6. " ರಸೇನ ಗುಣೇನ " ಆ||

ಇಂದ್ರಿಯಂ ದ್ವಿಪ್ರಕಾರಂ ಬುದ್ಧ್ಯರ್ಥಂ ಕರ್ಮಾರ್ಥಂ ಚ ದಶಸಂಖ್ಯಮ್ | ತಸ್ಯ ಚ ಈಶ್ವರಮ್ ಅನ್ತಸ್ಥಂ ಸಂಶಯಸಂಕಲ್ಪಾದಿಲಕ್ಷಣಂ¹ ಮನಃ | ಏವಂ ಪ್ರಾಣಿನಾಂ ಕಾರ್ಯಂ ಕರಣಂ² ಚ ಸೃಷ್ಟ್ಯಾ ತಸ್ಥಿತ್ಯರ್ಥಂ ವ್ರಿಹಿಯವಾದಿಲಕ್ಷಣಮ್ ಅನ್ಮಮ್ | ತತಶ್ಚ ಅನ್ನಾತ್ ಅದ್ಯಮಾನಾತ್ ವೀರ್ಯಂ ಸಾಮರ್ಥ್ಯಂ ಬಲಂ ಸರ್ವ ಕರ್ಮಪ್ರವೃತ್ತಿಸಾಧನಮ್ | ತದ್ವೀರ್ಯವತಾಂ ಚ ಪ್ರಾಣಿನಾಂ ತಪಃ ವಿಶುದ್ಧಿ ಸಾಧನಂ ಸಂಕೀರ್ಯಮಾಣಾನಾಮ್ | ಮನ್ತ್ರಾಃ ತವೋವಿಶುದ್ಧಾನ್ತರ್ಬಹಿಃ ಕರಣೇಭ್ಯಃ ಕರ್ಮಸಾಧನಭೂತಾಃ ಋಗ್ಯಜುಃಸಾಮಾರ್ಥವಾಚ್ಛರಸಃ | ತತಃ ಕರ್ಮ ಅಗ್ನಿಹೋತ್ರಾದಿಲಕ್ಷಣಮ್ | ತತಃ ಲೋಕಾಃ ಕರ್ಮಣಾಂ ಫಲಮ್ | ಇಮು ಚ ಸೃಷ್ಟ್ವಾನಾಂ ಪ್ರಾಣಿನಾಂ ನಾಮ ಚ “ ದೇವದತ್ತಃ ” “ ಯಜ್ಞದತ್ತಃ ” ತಿತ್ಯಾದಿ ||

(ಭಾಷ್ಯಾರ್ಥ)

ಆ ಪುರುಷನು ಹಿಂದೆ ಹೇಳಿದಂತೆ ಆಲೋಚನೆಮಾಡಿ ಹಿರಣ್ಯಗರ್ಭನೆಂಬ³ ಎಲ್ಲಾ ಪ್ರಾಣಿಗಳ ಕರಣಗಳಿಗೂ ಆಧಾರನಾಗಿರುವ ಅಂತರಾತ್ಮನಾದ⁴ ಪ್ರಾಣನನ್ನು ಸೃಷ್ಟಿಮಾಡಿದನು. ಈ ಪ್ರಾಣನಿಂದ ಎಲ್ಲಾ ಪ್ರಾಣಿಗಳೂ ಶುಭಕರ್ಮದಲ್ಲಿ ತೊಡಗುವದಕ್ಕೆ ಕಾರಣವಾಗಿರುವ ಶ್ರದ್ಧೆಯನ್ನು⁵ (ಸೃಷ್ಟಿಮಾಡಿದನು). ಆಮೇಲೆ ಕರ್ಮ ಫಲವನ್ನು ಅನುಭವಿಸುವದಕ್ಕೂ ಸಾಧನವನ್ನು ಮಾಡುವದಕ್ಕೂ ಆಶ್ರಯವಾಗಿ ಕಾರಣವಾಗಿರುವ ಮಹಾಭೂತಗಳನ್ನು ಸೃಷ್ಟಿಸಿದನು. ಖಂ ಎಂದರೆ ಶಬ್ದಗುಣವುಳ್ಳ (ಆಕಾಶವು); ವಾಯು ಎಂದರೆ ತನ್ನ ಸ್ಪರ್ಶ(ವೆಂಬ ಗುಣದಿಂದಲೂ), ಕಾರಣದ ಗುಣ (ವಾದ ಶಬ್ದ) ದಿಂದಲೂ ಕೂಡಿ ಎರಡು ಗುಣಗಳುಳ್ಳ (ಭೂತವು); ಇದರಂತೆ

1. “ ಸಂಶಯಸಂಕಲ್ಪಲಕ್ಷಣಮ್ ” ಅ||, “ ಸಂಶಯವಿಕಲ್ಪಾದಿಲಕ್ಷಣಮ್ ” ಅ|| ಈ ಎರಡು ಪಾಠಗಳಿಗಿಂತ ಅ|| ಪಾಠದಲ್ಲಿ ಟಿಪ್ಪಣಿಯಲ್ಲಿ ಕೊಟ್ಟಿರುವ ಈ ಪಾಠವು ಮೇಲು.

2. “ ಕಾರಣಂ ಚ ” ಎಂಬ ಪಾಠಕ್ಕಿಂತ ಇದೇ ಮೇಲು.

3. “ ಹಿರಣ್ಯಗರ್ಭನೆಂಬ ಹೆಸರು ಯಾವ ಉಪಾಧಿಯಿಂದ ಬರುತ್ತದೆಯೋ ಆ ಸಮಷ್ಟಿಪ್ರಾಣವನ್ನು ಎಂದರ್ಥ. ಏಕೆಂದರೆ ‘ ಯಾವದರ ಉತ್ಪ್ರಾಂತಿಯಿಂದ ನಾನು ಉತ್ಪ್ರಾಂತನಾಗುವೆನು ’ ಎಂಬ ಆಲೋಚನೆಗೆ ಅನುಗುಣವಾಗಬೇಕಾದರೆ ಪ್ರಾಣವೇ ಬೇಕು”—ಎಂದು ಅ|| ವ್ಯಾಖ್ಯಾನಕಾರರು ಬರೆದಿರುತ್ತಾರೆ. ಹಿರಣ್ಯಗರ್ಭನ ಸೃಷ್ಟಿಯೇ ನೆಯೇ ಪ್ರಾಣವೂ ಸೃಷ್ಟಿಯಾಗಿರುವದರಿಂದ ಆಚಾರ್ಯರು ಹಿರಣ್ಯಗರ್ಭನೆಂದು ಬರೆದಿರುವಂತೆ ತೋರುತ್ತದೆ. ಹೀಕಿಯನ್ನು ನೋಡಿರಿ.

4. ಹಿರಣ್ಯಗರ್ಭನೇ ಪ್ರಾಣಿಗಳಲ್ಲಿ ದ್ರಷ್ಟೃ, ಶ್ರೋತೃ-ಎಂದು ಮುಂತಾಗಿ ತೋರಿ ಕೊಳ್ಳುವ ಸರ್ವಕರಣಾತ್ಮನು. ಮುಂ. ಭಾ. ೨-೧-೪.

5. ತೈ. ಭಾ. ಭಾ. ೧೩೯ ನೋಡಿ. ಶ್ರದ್ಧೆಯೆಂದರೆ ಭೂತಸೂಕ್ಷ್ಮವೆಂಬ ಅರ್ಥವನ್ನೂ ಮಾಡಬಹುದಾದರೂ(ಸೂ. ಭಾ. ೩-೧-೨)ಇಲ್ಲಿ ಅ ಅರ್ಥವಿಲ್ಲವೆಂದು ತೋರುವದು.

ಜ್ಯೋತಿ ಎಂದರೆ ತನ್ನ ದಾದ ರೂಪದಿಂದಲೂ ಹಿಂದಿನ ಶಬ್ದಸ್ವರಗಳೆಂಬ (ಗುಣ) ಗಳೆರಡರಿಂದಲೂ ಕೂಡಿ ಮೂರು ಗುಣವುಳ್ಳ (ಭೂತವು); ಇದರಂತೆ ಅಪ್ಪು ಎಂದರೆ (ತನ್ನ) ಅಸಾಧಾರಣವಾದ ರಸಗುಣದಿಂದಲೂ ಹಿಂದಿನ ಗುಣಗಳ ಸೇರುವಿಕೆಯಿಂದಲೂ ನಾಲ್ಕುಗುಣವುಳ್ಳ (ಭೂತ); ಹಾಗೂ ಗಂಧಗುಣದಿಂದಲೂ ಹಿಂದಿನ ಗುಣಗಳ ಸೇರುವಿಕೆಯಿಂದಲೂ ಐದುಗುಣಗಳುಳ್ಳ ಪೃಥಿವಿ (ಈ ಐದು ಭೂತಗಳು)¹ ಹೀಗೆಯೇ ಅದೇ ಭೂತಗಳಿಂದ² ಉಂಟಾಗಿರುವ ಅರಿವಿಗಾಗಿಯೂ ಕೆಲಸಕ್ಕಾಗಿಯೂ (ಏರ್ಪಟ್ಟಿರುವ) ಹತ್ತುಸಂಖ್ಯೆಯ ಇಂದ್ರಿಯ; ಮತ್ತು ಅದನ್ನು ಆಳುವ ಒಳಗಿರುವ ಸಂಶಯ, ಸಂಕಲ್ಪ-ಮುಂತಾದ ರೂಪದ ಮನಸ್ಸು (ಇವನ್ನೂ ಸೃಷ್ಟಿಸಿದನು)³.

ಹೀಗೆ ಪ್ರಾಣಿಗಳ ಕಾರ್ಯವನ್ನೂ ಕರಣವನ್ನೂ⁴ ಸೃಷ್ಟಿಸಿ ಅವುಗಳು ಬಾಳುವದಕ್ಕಾಗಿ ಬತ್ತ, ಜವೆ-ಮುಂತಾದ ರೂಪದ ಅನ್ನವನ್ನೂ; ಆ ಅನ್ನವನ್ನು ತಿಂದದ್ದರಿಂದ ವೀರ್ಯವನ್ನೂ ಎಂದರೆ ಸಾಮರ್ಥ್ಯವನ್ನೂ, ಎಲ್ಲಾ ಕರ್ಮಗಳಲ್ಲಿಯೂ ತೊಡಗುವದಕ್ಕೆ ಸಾಧನವಾಗಿರುವ ಬಲವನ್ನೂ; ಆ ವೀರ್ಯವುಳ್ಳ ಪ್ರಾಣಿಗಳು ಸಂಕರವಾದರೆ ವಿರುದ್ಧಿಯಾಗುವದಕ್ಕಾಗಿ ತಪಸ್ಸನ್ನೂ; ತಪಸ್ಸಿನಿಂದ ಅಂತಃಕರಣದಲ್ಲಿಯೂ ಬಹಿಃಕರಣಗಳಲ್ಲಿಯೂ ವಿಶುದ್ಧಿಯನ್ನು ಹೊಂದಿದ (ಜೀವರು) ಗಳಿಗೆ ಕರ್ಮಕ್ಕೆ ಸಾಧನವಾಗಿರುವ ಋಕ್ಕು, ಯಜುಸ್ಸು, ಸಾಮ, ಅಥರ್ವಾಂಗಿರಸ್ಸು-ಎಂಬ ಮಂತ್ರಗಳನ್ನೂ, ಆಮೇಲೆ ಅಗ್ನಿ ಹೋತ್ರವೇ ಮುಂತಾದ ರೂಪದ ಕರ್ಮವನ್ನೂ ಆಮೇಲೆ ಕರ್ಮಗಳಿಗೆ ಫಲವಾಗಿರುವ ಲೋಕಗಳನ್ನೂ; ಆ ಲೋಕಗಳಲ್ಲಿ ಸೃಷ್ಟಿಯಾಗುವ ಪ್ರಾಣಿಗಳ ದೇವದತ್ತ, ಯಜ್ಞದತ್ತ-ಎಂದು ಮುಂತಾದ ಹೆಸರುಗಳನ್ನೂ (ಸೃಷ್ಟಿಮಾಡಿದನು.)⁵

(ಭಾಷ್ಯ)

೧೧೩. ಏವಮೇತಾಃ ಕಲಾಃ ಪ್ರಾಣಿನಾಮ್ ಅವಿದ್ಯಾದಿದೋಷಬೀಜಾ ಪೇಕ್ಷಯಾ ಸೃಷ್ಟಾಃ ತ್ರೈಮುರಿಕದೃಷ್ಟಿಸೃಷ್ಟಾ ಇವ ದ್ವಿಚಂದ್ರಮುಶಕಮುಕ್ಷಕಾದ್ಯಾಃ

1. ಭೂತಗಳ ಈ ಉತ್ತರೋತ್ತರಗುಣವೃದ್ಧಿಯನ್ನು ಮುಂ. ಭಾ. ೨-೧-೩. (ಭಾ. ಭಾ. ೫೮). ತೈ. ಭಾ. ಭಾ. ೧೧೪-ಇವುಗಳಲ್ಲಿ ನೋಡಿರಿ.
2. ಸೂಕ್ಷ್ಮಭೂತಗಳಿಂದ.
3. ಇಲ್ಲಿ ಹೇಳಿರುವ ಸೃಷ್ಟಿಯ ಕ್ರಮದ ವಿಷಯಕ್ಕೆ ವಿಚಾರವನ್ನು ನೋಡಿರಿ.
4. ದೇಹೇಂದ್ರಿಯಗಳನ್ನು ಎಂದರ್ಥ; ಭೂತಸೃಷ್ಟಿಯನ್ನು ಹೇಳುವುದು ಭೌತಿಕವಾದ ದೇಹೇಂದ್ರಿಯಗಳ ಸೃಷ್ಟಿಯನ್ನೂ ತಿಳಿಸುವದಕ್ಕೆ ಎಂದರ್ಥ.
5. ಇಲ್ಲಿ ಎಲ್ಲಾ ವಸ್ತುಗಳ ನಾಮಗಳನ್ನೂ ತೆಗೆದುಕೊಳ್ಳಬೇಕು. ನಾನುರೂಪಗಳೆರಡನ್ನೂ ಸೃಷ್ಟಿಸಿದನು ಎಂದು ಒಟ್ಟರ್ಥ.
6. ಮುಂಡಕದಲ್ಲಿ ವಿಸ್ತಾರವಾಗಿ ಹೇಳಿರುವ ಸೃಷ್ಟಿಯನ್ನೆಲ್ಲ ಇಲ್ಲಿ ಹದಿನಾರು ಕಲೆಗಳ ರೂಪದಲ್ಲಿ ಸಂಗ್ರಹಿಸಿ ಹೇಳಿರುತ್ತದೆ.

ಸ್ವಪ್ನದೃಶ್ಯವ್ಯಾ ಇವ ಚ ಸರ್ವಪದಾರ್ಥಾಃ ಪುನಸ್ತಸ್ಮಿನ್ನೇವ ಪುರುಷೇ ಪ್ರಲೀಯಂತೇ
ಹಿತ್ವಾ ನಾಮರೂಪಾದಿವಿಭಾಗಮ್ | ಕಥಮ್?—

(ಭಾಷ್ಯಾರ್ಥ)

ಹೀಗೆ ಈ ಕಲೆಗಳು ತಿಮಿರರೋಗವುಳ್ಳವರ ದೃಷ್ಟಿಯಿಂದ ಸೃಷ್ಟಿ
ಯಾಗುವ ಎರಡನೆಯ ಚಂದ್ರ, ಸೊಳ್ಳೆಗಳು, ನೋಣಗಳು ಮುಂತಾದವು
ಗಳಂತೆಯೂ ಕನಸುಕಾಣುವಾತನಿಂದ ಸೃಷ್ಟವಾದ ಎಲ್ಲಾ ಪದಾರ್ಥ
ಗಳಂತೆಯೂ ಪ್ರಾಣಿಗಳ ಅನಿದ್ಯೆಯೇ ಮುಂತಾದ ದೋಷಗಳೆಂಬ ಬೀಜದ¹
ಅಪೇಕ್ಷೆಯಿಂದ ಸೃಷ್ಟವಾಗಿ ಮತ್ತೆ ನಾನು, ರೂಪ-ಮುಂತಾದ ವಿಂಗಡ
ವನ್ನು ಬಿಟ್ಟು ಅದೇ ಪುರುಷನಲ್ಲಿ ಲಯವಾಗುತ್ತವೆ. ಹೇಗೆಂದರೆ:—

ಸ ಯಥೇಮಾ ನದ್ಯಃ ಸ್ಯಂದ್ವಮಾನಾಃ ಸಮುದ್ರಾಯಣಾಃ
ಸಮುದ್ರಂ ಪ್ರಾಪ್ಯಾಸ್ತಂ ಗಚ್ಛಂತಿ ಭಿದ್ಯೇತೇ ತಾಸಾಂ ನಾಮ
ರೂಪೇ ಸಮುದ್ರ ಇತ್ಯೇವಂ ಪ್ರೋಚ್ಯತೇ | ಏವಮೇವಾಸ್ಯ
ಪರಿದ್ರಷ್ಟುರಿಮಾಃ ಷೋಡಶಕಲಾಃ ಪುರುಷಾಯಣಾಃ ಪುರುಷಂ
ಪ್ರಾಪ್ಯಾಸ್ತಂ ಗಚ್ಛಂತಿ ಭಿದ್ಯೇತೇ ಚಾಸಾಂ ನಾಮರೂಪೇ ಪುರುಷ
ಇತ್ಯೇವಂ ಪ್ರೋಚ್ಯತೇ ಸ ಏಷೋಃಕಲೋಮೃತೋ ಭವತಿ
ತದೇಷ ತ್ಲೋಕಃ

|| ೫ ||

೫. ಅದು ಹೇಗೆಂದರೆ, (ಹೇಗೆ) ಸಮುದ್ರಕ್ಕೆ ಹೋಗಬೇಕಾಗಿ
ಹರಿಯುತ್ತಿರುವ ಈ ನದಿಗಳು ಸಮುದ್ರವನ್ನು ಸೇರಿದಮೇಲೆ ಅಸ್ತವಾಗು
ವವೋ (ಹೇಗೆ) ಅವುಗಳ ನಾಮರೂಪಗಳು ನಾಶವಾಗುವವೋ (ಹೇಗೆ
ಎಲ್ಲವೂ) ಸಮುದ್ರವೆಂದೀಪರಿಯಲ್ಲಿ ಹೇಳಲ್ಪಡುತ್ತದೆಯೋ, ಇದಂತೆಯೇ
ಪುರುಷನನ್ನು ಸೇರಬೇಕಾಗಿರುವ ಈ ಪರಿದ್ರಷ್ಟ್ಯವಿನ ಈ ಹದಿನಾರು
ಕಲೆಗಳು ಪುರುಷನನ್ನು ಸೇರಿದಮೇಲೆ ಅಸ್ತವಾಗುತ್ತವೆ; ಇವುಗಳ ನಾಮ
ರೂಪಗಳು ನಾಶವಾಗಿ ಬಿಡುತ್ತವೆ; ಎಲ್ಲವೂ ಪುರುಷನೆಂದೀಪರಿಯಲ್ಲಿ
ಹೇಳಲ್ಪಡುತ್ತದೆ; ಆ ಈತನು ಅಕಲನೂ ಅಮೃತನೂ ಆಗುತ್ತಾನೆ.
ಅಲ್ಲಿ ಈ ಶ್ಲೋಕ(ವಿದೆ).

1. ಇಲ್ಲಿ ವಿಷವೆಂಬ ಶಬ್ದವಿರುವುದರಿಂದ ನಿಜವಾಗಿ ಉಪಾದಾನಕಾರಣವೊಂದುಂ
ಟೆಂದು ಭಾವಿಸಬಾರದು. ಅವಿದ್ಯಾಕಾನುಕರ್ಮಗಳೆಂಬ ದೋಷಗಳಿರುವವರೆಗೂ ಮತ್ತೆ
ಮತ್ತೆ ಹುಟ್ಟಿ ಸಾಯಲೇಬೇಕಾದರೂ ಆತ್ಮನಿಗಿಂತ ಬೇರೆಯಾಗಿ ಯಾವದೊಂದೂ ಪರಮಾ
ರ್ಥವಾಗಿ ಹುಟ್ಟಿರುವದಿಲ್ಲ, ಲಯವಾಗುವದೂ ಇಲ್ಲ ಎಂದರ್ಥ. ಪ್ರಾತಿಭಾಸಿಕರಜತಾದಿ
ಗಳೂ ಒಂದು ಉಪಾದಾನದಿಂದ ಹುಟ್ಟುವವೆಂದು ಕೆಲವರು ಭಾವಿಸಿರುವರು; ಇದು ತಪ್ಪೆಂ
ಬುದಕ್ಕೆ ತೈ. ಭಾ. ಭಾ. ೨೦೩; ಸೂ. ಭಾ. ೩-೨-೩-೨೪-ಇವುಗಳನ್ನು ನೋಡಿ. ದ್ವಿತೀಯ
ಚಂದ್ರಾದಿಗಳಂತೆ ಕಲೆಗಳೂ ಹುಸಿತೋರಿಕೆಯ ಎಂಬುದೇ ಇಲ್ಲಿ ವಿವಕ್ಷಿತ.

(ಭಾಷ್ಯ)

೧೧೪. ಸ ದೃಷ್ಟಾಂತಃ | ಯಥಾ ಲೋಕೇ ಇಮಾ ನದ್ಯಃ ಸೃಷ್ಟಮಾನಾಃ ಸ್ರವನ್ಯಃ ಸಮುದ್ರಾಯಣಾಃ ಸಮುದ್ರ (ಏವ)¹ ಅಯನಂ ಗತಿಃ ಆತ್ಮಭಾವಃ ಯಾಸಾಂ ತಾಃ ಸಮುದ್ರಾಯಣಾಃ ಸಮುದ್ರಂ ಪ್ರಾಪ್ಯ ಉಪಗಮ್ಯ ಅಸ್ತಮ್ ಆದರ್ಶನಂ² ನಾಮುರೂಪತರಿಸ್ವಾರಂ ಗಚ್ಛಂತಿ | ತಸಾಂ ಚ ಅಸ್ತಂಗತಾನಾಂ ಭಿದ್ಯೇತೇ ವಿನಶ್ಯೇತೇ ನಾಮುರೂಪೇ ಗಜ್ಞಾ ಯಮುನಾ-ಇತ್ಯಾದಿಲಕ್ಷಣೇ ತದಭೇದೇನ³ ಸಮುದ್ರ ಇತ್ಯೇವಂ ಸ್ತೋಚ್ಯತೇ ತದ್ವಸ್ತು ಉದಕಲಕ್ಷಣಮ್ | ಏವಂ ಯಥಾಯಂ ದೃಷ್ಟಾಂತಃ ಉಕ್ತಲಕ್ಷಣಸ್ಯ ಪ್ರಕೃತಸ್ಯ ಅಸ್ಯ ಪುರುಷಸ್ಯ ಪರಿದ್ರಷ್ಟುಃ ಪರಿ ಸಮನ್ತಾತ್ ದ್ರಷ್ಟುಃ ದರ್ಶನಸ್ಯ ಕರ್ತುಃ ಸ್ವರೂಪಭೂತಸ್ಯ | ಯಥಾ ಅರ್ಕಃ ಸ್ವಾತ್ಮಪ್ರಕಾಶಸ್ಯ ಕರ್ತಾ ಸರ್ವತಃ ತದ್ವತ್ | ಇಮಾಃ ನೋಡಶ್ ಪ್ರಾಣಾದ್ಯಾ ಉಕ್ತಾಃ ಕಲಾಃ ಪುರುಷಾಯಣಾಃ ನದೀನಾಮಿವ ಸಮುದ್ರಃ ಪುರುಷಃ ಅಯನಮ್ ಆತ್ಮಭಾವ ಗಮನಮ್ ಯಾಸಾಂ ಕಲ್ಪನಾಂ ತಾಃ ಪುರುಷಾಯಣಾಃ ಪುರುಷಂ ಪ್ರಾಪ್ಯ ಪುರು ಷಾತ್ಮಭಾವಮ್ ಉಪಗಮ್ಯ ತಥೈವ ಅಸ್ತಂ ಗಚ್ಛಂತಿ | ಭಿದ್ಯೇತೇ ಚ ಆಸಾಂ ನಾಮುರೂಪೇ ಪ್ರಾಣಾದ್ಯಾಖ್ಯಾ ರೂಪಂ ಚ ಯಥಾಸ್ತಮ್ | ಭೇದೇ ಚ ನಾಮು ರೂಪಯೋಃ ಯದನಸ್ಥಂ ತತ್ತ್ವಂ ಪುರುಷ ಇತ್ಯೇವಂ ಸ್ತೋಚ್ಯತೇ ಬ್ರಹ್ಮವಿದ್ಯಾಃ ||

(ಭಾಷ್ಯಾರ್ಥ)

ಆ ದೃಷ್ಟಾಂತವು ಹೇಗೆಂದರೆ ಹೇಗೆ ಲೋಕದಲ್ಲಿ ಸಮುದ್ರಾಯಣವಾಗಿ ಎಂದರೆ ಸಮುದ್ರವೇ ತಮಗೆ ಗತಿಯಾಗಿ, (ತಮ್ಮ) ಸ್ವರೂಪವಾಗಿ ಉಳ್ಳವಾಗಿ¹ ಹರಿಯುತ್ತಿರುವ ಓಡಿನಡೆಯುತ್ತಿರುವ ಈ ನದಿಗಳು ಸಮುದ್ರವನ್ನು ಸೇರಿದವೇಲೆ ಅಸ್ತವಾಗುವವೋ; ಕಾಣದಂತೆ ನಾಮುರೂಪಗಳ ಮರೆಯಾಗುನಿಕೆಯನ್ನು ಹೊಂದುವವೋ, ಹೀಗೆ ಅಸ್ತವಾಗುವ ಅವುಗಳ ಗಂಗೆ, ಯಮುನೆ-ಮುಂತಾದ ನಾಮುರೂಪಗಳು (ಹೇಗೆ) ಭಿನ್ನವಾಗುವವೋ, ನಾಶವಾಗುವವೋ; ಅದರೊಡನೆ ಒಂದಾಗಲು²

1. ಈ ಮಾತು ಆ|| ಪಾಠದಲ್ಲಿಲ್ಲ.
2. ಇದು ಆ|| ಪಾಠದಲ್ಲಿಲ್ಲದಿದ್ದರೂ ಅವಶ್ಯ.
3. " ತದಭೇದೇ " ಎಂದಿಷ್ಟೇ ಆ|| ಪಾಠ.
4. ಇಲ್ಲಿ " ಕಲಾಃ " ಎಂಬ ಮಾತು ಆ|| ಪಾಠದಲ್ಲಿ ಹೆಚ್ಚಾಗಿದೆ.
5. ಯಥಾ ಎಂಬ ಮಾತು ಎರಡೂ ಕಡೆಗೆ ಅನ್ವಯವಾಗಿದೆ.

6. ನೋಡುವುದಕ್ಕೆ ಬೇರಿಬೇರೆಯ ರೂಪವಾಗಿದ್ದರೂ ಅವುಗಳ ರೂಪವು ಆಗಲೂ ಸಮುದ್ರವೇ ಎಂದರೆ ಸೇರೇ.

7. " ತದಭೇದೇ " ಎಂಬುದರ ಅನುವಾದವಿದು ; " ತದಭೇದೇ " ಎಂದಿದ್ದರೆ ಅವುಗಳು ನಾಶವಾಗಲು ಎಂದರ್ಥ.

ಆ ನೀರೆಂಬ ವಸ್ತುವು ಸಮುದ್ರ ಂದೀಪರಿಯಲ್ಲಿ (ಹೇಗೆ) ಎನಿಸಿಕೊಳ್ಳುವದೋ, ಹೀಗೆಯೇ ಈ ದೃಷ್ಟಾಂತದಂತೆಯೇ, ಹಿಂದೆ ಹೇಳಿದ ಸ್ವರೂಪದ ಈ ಪರಿದ್ರಷ್ಟ್ಯವಿನ-ಹೇಗೆ ಸೂರ್ಯನು ತನ್ನ ಬೆಳಕನ್ನು ಎಲ್ಲಾ ಕಡೆಗೂ (ಪಸರಿಸುವ) ತನ್ನ ಬೆಳಕಿಗೆ ಕರ್ತೃವೇ ಹಾಗೆ ಪರಿ-ಸುತ್ತಲೂ ದ್ರಷ್ಟ್ಯವಾಗಿರುವ ತನ್ನ ಸ್ವರೂಪವಾದ ನೋಟಕ್ಕೆ ಕರ್ತೃವಾದ¹-ಪ್ರಕೃತನಾದ ಈ ಪುರುಷನ ಈ ಪ್ರಾಣನೇ ಮುಂತಾದ ಮೇಲೆ ಹೇಳಿದ ಹದಿನಾರು ಕಲೆಗಳು ಪುರುಷಾಯಣವಾಗಿ²—ನದಿಗಳಿಗೆ ಸಮುದ್ರದಂತೆ ಪುರುಷನು ಆಯನವು, ಎಂದರೆ ಸ್ವರೂಪವನ್ನು ಪಡೆಯುವಿಕೆಯು ಯಾವ ಕಲೆಗಳಿಗೆ (ಆಗಿರುವನೋ) ಅವು ಪುರುಷಾಯಣವಾಗಿ-ಪುರುಷನನ್ನು ಸೇರಿದಮೇಲೆ ಪುರುಷನ ಸ್ವರೂಪವನ್ನು ಹೊಂದಿದ ಬಳಿಕ ಹಾಗೆಯೇ ಅಸ್ತವಾಗುತ್ತವೆ, ಮತ್ತು ಇವುಗಳ ನಾಮರೂಪಗಳು ಪ್ರಾಣನೇ ಮುಂತಾದ ಆಯಾ ಹೆಸರೂ ರೂಪವೂ ಭಿನ್ನವಾಗುತ್ತವೆ. ನಾಮ ರೂಪಗಳು ನಾಶವಾಗುತ್ತಲೂ ನಾಶವಾಗದೆ ಇರುವ ತತ್ತ್ವವಿರುವದಷ್ಟೆ, ಅದನ್ನು ಬ್ರಹ್ಮಜ್ಞಾನಿಗಳು ಪುರುಷನು ಎಂದು ಕರೆಯುತ್ತಾರೆ.

(ಭಾಷ್ಯ)

೧೫೧. ಯ ಏವಂ ವಿದ್ವಾನ್ ಗುರುಣಾ ಪ್ರದರ್ಶಿತಕಲಾಪ್ರಲಯಮಾರ್ಗಃ ಸ ಏಷ ವಿದ್ಯಯಾ ಪ್ರವಿಲಾಪಿತಾಸು ಅವಿದ್ಯಾಕಾಮಕರ್ಮಜನಿತಾಸು ಪ್ರಾಣಾದಿ ಕಲಾಸು ಅಕಲಃ | ಅವಿದ್ಯಾಕೃತಕಲಾನಿಮಿತ್ತೋ ಹಿ ಮೃತ್ಯುಃ | ತದಪಗಮೇ ಅಕಲತ್ವಾದೇವ ಅಮೃತಃ ಭವತಿ | ತತ್ ಏತಸ್ಮಿನ್ ಆರ್ಥೇ ಏಷಃ ಶ್ಲೋಕಃ ||

(ಭಾಷ್ಯಾರ್ಥ)

ಯಾವನು ಹೀಗೆಂದು ತಿಳಿದುಕೊಂಡು ಗುರುವು ತೋರಿಸಿಕೊಟ್ಟಂತೆ ಕಲೆಗಳನ್ನು ಪ್ರವಿಲಯಮಾಡಿಕೊಳ್ಳುವ ಮಾರ್ಗವನ್ನು (ಕಂಡುಕೊಂಡಿರುವನೋ) ಆ ಈತನು ಅವಿದ್ಯಾಕಾಮಕರ್ಮಗಳಿಂದುಂಟಾದ ಪ್ರಾಣನೇ ಮುಂತಾದ ಕಲೆಗಳು ವಿದ್ಯೆಯಿಂದ ಲಯಮಾಡಲ್ಪಡಲಾಗಿ³ ಅಕಲನಾಗಿರುತ್ತಾನೆ,

1. ಸೂರ್ಯನು ಪ್ರಕಾಶಕನೆಂಬುದು ಹೇಗೋ ಆತ್ಮನು ದ್ರಷ್ಟ್ಯವೆಂಬುದೂ ಹಾಗೆಯೇ ; ನೋಟಕ್ಕೂ ಅವನ ಸ್ವರೂಪಕ್ಕೂ ಭೇದವಿರುವದಿಲ್ಲ.-

2. ನಿಜವಾಗಿ ಪುರುಷಸ್ವರೂಪವೇ ಆಗಿದ್ದು .

3. ಪ್ರಪಂಚಪ್ರಲಯವಾದಿಗಳೆಂಬ ಕೆಲವರು ಕಲೆಗಳನ್ನು ಲಯಗೊಳಿಸುವದಕ್ಕೆ ಒಂದಾನೊಂದು ಸಾಧನೆಯು ಬೇಕೆಂದು ವಾದಿಸುತ್ತಿದ್ದರು. ಆತ್ಮವಸ್ತುಜ್ಞಾನದಿಂದಲೇ ಕೃತಕೃತ್ಯತೆಯನ್ನು ಹೇಳುವ ಆಚಾರ್ಯರು ಅವರ ಮತವನ್ನು ಖಂಡಿಸಿ ಜ್ಞಾನದಿಂದಲೇ ಪ್ರಪಂಚವಿಲಯವಾಗುತ್ತದೆ ಎಂದು ತಮ್ಮ ಭಾಷ್ಯದಲ್ಲಿ ಅಲ್ಲಲ್ಲಿ ತಿಳಿಸಿರುತ್ತಾರೆ. ಸೂ. ಭಾ. ೧-೩-೧; ೩-೨-೨೧. ಸುಷುಪ್ತಿಮರಣಪ್ರಲಯಗಳಲ್ಲಿ ಕಲೆಗಳ ಲಯವಾದರೂ ಅವು ತೀರ ಹೋಗುವದು ವಿದ್ಯೆಯಿಂದ ಮಾತ್ರ ಸೂ. ಭಾ. ೪-೨-೮, ೧೬.

(ಅಮೃತನಾಗಿರುತ್ತಾನೆ) ಅವಿದ್ಯೆಯಿಂದಾಗಿರುವ ಕಲೆಗಳೆಂಬ ನಿಮಿತ್ತದಿಂದಲೇ ಅಲ್ಲವೆ, ಮೃತ್ಯು ಉಂಟಾಗುವದು?¹ ಅದು ಹೋಗಲಾಗಿ ಕಲೆಗಳೆಲ್ಲವನಾಗಿರುವದರಿಂದಲೇ ಅಮೃತನಾಗಿರುತ್ತಾನೆ. ಆ ಈ ಅರ್ಥದಲ್ಲಿ ಈ (ಮುಂದಿನ) ಶ್ಲೋಕ (ವಿರುತ್ತದೆ):—

ಅರಾ ಇವ ರಥನಾಭೌ

ಕಲಾ ಯಸ್ಮಿನ್ ಪ್ರತಿಷ್ಠಿತಾಃ |

ತಂ ನೇದ್ಯಂ ಪುರುಷಂ ನೇದ

ಯಥಾ ಮಾ ವೋ ಮೃತ್ಯುಃ ಪರಿವ್ಯಥಾ ಇತಿ || ೬ ||

೬. ಬಂಡಿಯ ಗಾಲಿಯ ಗುಂಬದಲ್ಲಿ ಹಾರೆಯ ಕೋಲುಗಳಂತೆ ಯಾವನಲ್ಲಿ ಕಲೆಗಳು ನಿಂತಿರುವವೋ ವೇದ್ಯನಾದ ಆ ಪುರುಷನನ್ನು ಅರಿತು ಕೊಳ್ಳಬೇಕು, (ಹಾಗಾದರೆ) ನಿಮ್ಮನ್ನು ಮೃತ್ಯು ವ್ಯಥೆಗೊಳಿಸದೆ ಇದ್ದೀತು.

(ಭಾಷ್ಯ)

೧೧೬. ಅರಾ ಇವ² ರಥಚಕ್ರಪರಿವಾರಾ ಇವ ರಥನಾಭೌ ರಥಚಕ್ರಸ್ಯ ನಾಭೌ ಯಥಾ ಪ್ರವೇಶಿತಾಃ ತದಾಶ್ರಯಾ ಭವಂತಿ ಯಥಾ ತಥಾ ಇತ್ಯರ್ಥಃ | ಕಲಾಃ ಪ್ರಾಣಾದ್ಯಾಃ ಯಸ್ಮಿನ್ ಪುರುಷೇ ಪ್ರತಿಷ್ಠಿತಾಃ ಉತ್ಪತ್ತಿಸ್ಥಿತಿಪ್ರಲಯಕಾಲೇಷು ತಂ ಪುರುಷಂ ಕಲಾನಾಮ್ ಆತ್ಮಭೂತಂ ನೇದ್ಯಂ ವೇದನೀಯಂ ಪೂರ್ಣತ್ವಾತ್ ಪುರುಷಂ ಪುರಿ ಶಯನಾದ್ ವಾ ವೇದ ಜಾನೀಯಾತ್ | ಯಥಾ ಹೇ ಶಿಷ್ಯಾಃ ಮಾ ವೋ ಯುಷ್ಮಾನ್ ಮೃತ್ಯುಃ ಪರಿವ್ಯಥಾ ಮಾ ಪರಿವ್ಯಥಯತು | ನ ಚೇದ್ ವಿಜ್ಞಾಯೇತ ಪುರುಷಃ ಮೃತ್ಯುನಿಮಿತ್ತಾಂ ವ್ಯಥಾಮಾಸನ್ನಾ ದುಃಖಿನ ಏವ ಯೂಯಂ ಸ್ಥ | ಅತಃ ತನ್ಮಾ ಭೂತ್ ಯುಷ್ಮಾಕಮ್ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಬಂಡಿಯ ಚಕ್ರದ ಸುತ್ತಲೂ ಇರುವ ಹಾರೆಕೋಲುಗಳು ಹೇಗೆ ರಥನಾಭಿಯಲ್ಲಿ ಎಂದರೆ ಬಂಡಿಯಗಾಲಿಯ ಗುಂಬದಲ್ಲಿ ಸೇರಿಕೊಂಡು ಅದನ್ನೇ ಆಶ್ರಯಿಸಿ ಕೊಂಡಿರುವವೋ ಹಾಗೆ ಎಂದರ್ಥ. (ಹಾಗೆ) ಪ್ರಾಣವೇ ಮುಂತಾದ ಕಲೆಗಳು ಯಾವ ಪುರುಷನಲ್ಲಿ ಹುಟ್ಟುವದು, ಇರುವದು, ನಾಶವಾಗುವದು—(ಈ ಮೂರು) ಕಾಲಗಳಲ್ಲಿಯೂ ನಿಂತಿರುವವೋ ಕಲೆಗಳಿಗೆ ಆತ್ಮನಾಗಿರುವ ನೇದ್ಯನಾದ ಅರಿಯಲ್ಪಡಬೇಕಾಗಿರುವ ಆ ಪುರುಷನನ್ನು—ಪೂರ್ಣನಾಗಿರುವದರಿಂದ³ ಅಥವಾ ಪುರು

1. ಕಲೆಗಳು ಮಾರ್ಪಡುತ್ತಿರುವದನ್ನು ಪುರುಷನಲ್ಲಿ ಅಧ್ಯಾಸಮಾಡಿಕೊಳ್ಳುವದರಿಂದ ಅವನಲ್ಲಿ ಜನನಮರಣಾದಿವಿಕಾರಗಳಿರುವಂತೆ ತೋರುತ್ತದೆ—ಎಂದು ಭಾವ.

2. ಇದು ವಾ|| ಕಾ|| ಶಾಠದಲ್ಲಿದೆ.

3. ಕಲೆಗಳು ತೋರುವಾಗ ಅವುಗಳನ್ನೆಲ್ಲ ವ್ಯಾಪಿಸಿಕೊಂಡಿರುವದರಿಂದ, ಅವುಗಳು ಅಡಗಿದಾಗ ತಾನೊಬ್ಬನೇ ಇರುವದರಿಂದ.

(ಶರೀರ) ದಲ್ಲಿ ಇದ್ದುಕೊಂಡಿರುವದರಿಂದ¹ ಪುರುಷನೆನಿಸಿಕೊಂಡಿರುವ (ಆತ್ಮನನ್ನು) ತಿಳಿಯಬೇಕು, ಅರಿತುಕೊಳ್ಳಬೇಕು. ಎಲೈ ಶಿಷ್ಯರೆ, ಹಾಗಾದರೆ ಮೃತ್ಯುವು ನಿಮ್ಮನ್ನು ವ್ಯಥೆಗೊಳಿಸದೆ ಇದ್ದೀತು ; ಪುರುಷನನ್ನು ಅರಿತುಕೊಳ್ಳದಿದ್ದರೆ ಮೃತ್ಯುನಿಮಿತ್ತವಾದ ವ್ಯಥೆಯನ್ನು ಹೊಂದಿ ನೀವು ದುಃಖಿಗಳಾಗಿಯೇ ಇರುವಿರಿ, ಆದ್ದರಿಂದ ಅದು ನಿಮಗೆ ಆಗದೆ ಇರಲಿ!-ಎಂದಭಿಪ್ರಾಯ.

ಕಥೆಯ ಉಪಸಂಹಾರ

ತಾನ್ ಹೋವಾಚ್ಯತಾವದೇವಾಹನೋತತ್ಪರಂ ಬ್ರಹ್ಮ ವೇದ
ನಾತಃ ಪರಮಸ್ತ್ರೀತಿ || ೭ ||

೭. ಆತನು ಅವರಿಗೆ ಹೇಳಿದ್ದೇನೆಂದರೆ :—“ ಇಷ್ಟೇ, ಈ ಪರಬ್ರಹ್ಮವನ್ನು ನಾನು ಅರಿತಿರುವೆನು ; ಇದಕ್ಕಿಂತ ಹೆಚ್ಚಿನದು ಇಲ್ಲ.”

(ಭಾಷ್ಯ)

೧೧೭. ತಾನ್ ಏವಂ ಅನುಶಿಷ್ಯ ಶಿಷ್ಯಾನ್ ತಾನ್ ಹೋವಾಚ ಸಿಪ್ಪಲಾದಃ ಕಿಲ ಏತಾವದೇವ ವೇದ್ಯಂ ಪರಂ ಬ್ರಹ್ಮ | ವೇದ ವಿಜಾನಾಮಿ ಆಹಮ್ ಏತತ್ | ನ ಅತಃ ಅಸ್ಮಾತ್ ಪರಮ್ ಅಸ್ತಿ ಪ್ರಕೃಷ್ಟತರಂ ವೇದಿತವ್ಯಂ ಇತಿ ಏವಮ್ ಉಕ್ತವಾನ್ ಶಿಷ್ಯಾಣಾಮ್ ಅವಿದಿತಲೋಕಾಸ್ತಿತ್ವಾಶ್ಚಾನಿವೃತ್ತಯೇ ಕೃತಾರ್ಥಬುದ್ಧಿಜನನಾರ್ಥಂ ಚ ||

(ಭಾಷ್ಯಾರ್ಥ)

ಆ ಶಿಷ್ಯರಿಗೆ ಈ ರೀತಿ ಬೋಧಿಸಿದವನಾಗಿ ಸಿಪ್ಪಲಾದನು ಅವರನ್ನು ಕುರಿತು ಇಂತೆಂದನಂತೆ : “ ತಿಳಿಯಬೇಕಾದ ಪರಬ್ರಹ್ಮವು ಇಷ್ಟೇ. ನಾನು ಇದನ್ನು ಅರಿತಿರುವೆನು. ಇದಕ್ಕಿಂತಲೂ ಈ (ಬ್ರಹ್ಮಕ್ಕಿಂತಲೂ) ಹೆಚ್ಚಿನದು, ತಿಳಿಯಬೇಕಾದ ಹೆಚ್ಚಿನ (ವಸ್ತು) ಇರುವದಿಲ್ಲ² ಎಂದು ಹೀಗೆ ಶಿಷ್ಯರಿಗೆ ತಿಳಿಯದೆ ಉಳಿದಿರುವದು (ಏನಾದರೂ) ಇರಬಹುದೆಂಬ ಶಂಕೆಯನ್ನು ತೊಲಗಿಸುವದಕ್ಕಾಗಿಯೂ (ತಾವು) ಕೃತಾರ್ಥರಾದೆವೆಂಬ ಬುದ್ಧಿಯನ್ನುಂಟುಮಾಡುವದಕ್ಕಾಗಿಯೂ ಹೇಳಿದನು.

1. ಹಿಂದೆ ೬-೨ ಭಾ. ಭಾ. ೯೬ ರಲ್ಲಿ ಹೇಳಿರುವಂತೆ ಜಿಜ್ಞಾಸುವಿನ ಶರೀರದಲ್ಲಿಯೇ ಅರಿತುಕೊಳ್ಳಬೇಕಾಗಿರುವದರಿಂದ.

2. ಏತಾವದೇವ ಎಂಬಲ್ಲಿಗೇ ವಾಕ್ಯವನ್ನು ಮುಗಿಸಿಕೊಳ್ಳದಿದ್ದರೆ “ ಇಷ್ಟೇ ನನಗೆ ತಿಳಿಯುವದು ” ಎಂದಂತಾಗಿ ಗುರು ಪೂರ್ಣವಾಗಿ ಹೇಳಿಲ್ಲವೆಂದಾಗುವದು.

3. ಇನ್ನಿಲ್ಲ ಎಂದದ್ದರಿಂದ ನೀವು ಎಲ್ಲವನ್ನೂ ತಿಳಿದುಕೊಂಡಿರಿ, ಕೃತಾರ್ಥರಾದಿರಿ ಎಂದಂತೆ ಆಯಿತು.

ತೇ ತನುಚರ್ಯಾನ್ತಸ್ತಂ ಹಿ ನಃ ಪಿತಾ ಯೋಃಸ್ಮಾಕಮು
ವಿದ್ಯಾಯಾಃ ಪರಂ ಪಾರಂ ತಾರಯಸೀತಿ | ನಮಃ ಪರಮು
ಋಷಿಭ್ಯೋ ನಮಃ ಪರಮುಋಷಿಭ್ಯಃ || ೮ ||

೮. ಅವರು ಆತನನ್ನು ಅರ್ಚಿಸುತ್ತಾ “ ನೀನೇ ನಮ್ಮ ತಂದೆಯು. ಯಾವ ನೀನು ನಮ್ಮ ಅವಿದ್ಯೆಯ ಆಚೆಯ ದಡವನ್ನು ಮುಟ್ಟಿಸಿರುತ್ತೀಯೆ ” (ಎಂದರು). ಪರಮುಋಷಿಗಳಿಗೆ ನಮಸ್ಕಾರ ! ಪರಮುಋಷಿಗಳಿಗೆ ನಮಸ್ಕಾರ !

(ಭಾಷ್ಯ)

೧೧೮. ತತಃ ತೇ ಶಿಷ್ಯಾಃ ಗುರುಣಾ ಅನುಶಿಷ್ಯಾಃ ತಂ ಗುರುಂ ಕೃತಾರ್ಥಾಃ ಸಂತಃ ವಿದ್ಯಾನಿಷ್ಕ್ರಮಮ್¹ ಅಪಶ್ಯಂತಃ ಕಿಂ ಕೃತವಂತಃ ಇತಿ? ಉಚ್ಯತೇ | ಅರ್ಚಯಂತಃ ಪೂಜಯಂತಃ ಪಾದಯೋಃ ಪುಷ್ಪಾಂಜ್ವಲಿಪ್ರಕಿರಣೇನ ಪ್ರಣಿಸಾತೇನ ಚ ಶಿರಸಾ | ಕಿಮ್ ಉಚುಃ ಇತಿ? ಆಹ—ತ್ವಂ ಹಿ ನಃ ಅಸ್ಮಾಕಂ ಪಿತಾ | ಬ್ರಹ್ಮ ಶರೀರಸ್ಯ ವಿದ್ಯಯಾ ಜನಯಿತ್ವತ್ಪಾತ್ ನಿತ್ಯಸ್ಯ ಅಜರಾಮರಣಸ್ಯ ಅಭಯಸ್ಯ | ಯಃ ತ್ವಮೇವ ಅಸ್ಮಾಕಮ್ ಅವಿದ್ಯಾಯಾಃ ವಿಪರೀತಜ್ಞಾನಾತ್ ಜನ್ಮಜರಾಮರಣ ರೋಗದಮಃಖಾದಿಗ್ರಾಹಾತ್ ಅಪಾರಾತ್ ಅವಿದ್ಯಾಮಹೋದಧೇಃ ವಿದ್ಯಾಪ್ಲವೇನ ಸರಮ್ ಅಪುನರಾವೃತ್ತಿಲಕ್ಷಣಂ ಮೋಕ್ಷಾಪ್ತ್ಯಂ ಮಹೋದಧೇರಿವ ಪಾರಂ ತಾರಯಸಿ ಅಸ್ಮಾನ್ ಇತ್ಯತಃ ಪಿತೃತ್ವಂ ತವ ಅಸ್ಮಾನ್ ಪೃತಿ ಉಪಪನ್ನಮ್ ಇತರಸ್ಮಾತ್ | ಇತರೋಽಪಿ ಹಿ ಪಿತಾ ಶರೀರನಾತ್ರಂ ಜನಯತಿ ತಥಾಪಿ ಸ ಪೂಜ್ಯತಮೋ ಲೋಕೇ | ಕಿಮು ವಕ್ರವ್ಯಮ್ ಆತ್ಯಂತಿಕಾಭಯದಾತುಃ ಇತ್ಯಭಿಪ್ರಾಯಃ | ನಮಃ ಪರಮುಋಷಿಭ್ಯಃ ಬ್ರಹ್ಮವಿದ್ಯಾಸಂಪ್ರದಾಯಕರ್ತೃಭ್ಯಃ | “ ನಮಃ ಪರಮುಋಷಿಭ್ಯಃ ” ಇತಿ ಸ್ವರ್ವಚನಮ್ ಆದರಾರ್ಥಮ್ ||

(ಭಾಷ್ಯಾರ್ಥ)

ಆಮೇಲೆ ಗುರುವಿನಿಂದ ಬೋಧಿತರಾಗಿದ್ದ ಆ ಶಿಷ್ಯರು ಕೃತಾರ್ಥರಾಗಿ ವಿದ್ಯೆಗೆ ನಿಷ್ಕ್ರಮವೇನೂ² ತೋರದ್ದರಿಂದ ಆ ಗುರುವಿಗೆ ಏನು ಮಾಡಿದರು? ಎಂದರೆ ಹೇಳುತ್ತಾರೆ: ಆತನನ್ನು ಅಡಿಗಳೆಡೆಯಲ್ಲಿ ಪುಷ್ಪಾಂಜಲಿಯನ್ನು ಎರಚುವದು, ತಲೆ

1. “ ಅನ್ಯತ್ ” ಎಂದು ವಾ|| ಪಾಠದಲ್ಲಿ ಹೆಚ್ಚಾಗಿದೆ.

2. ವಾ|| ಪಾಠಕ್ಕೆ ಬೇರೆಯೇನೂ “ ತೋರದ್ದರಿಂದ ” ಎಂದರ್ಥ. ಬ್ರಹ್ಮವಿದ್ಯೆಗೆ ಯಾವ ಗುರುದಕ್ಷಿಣೆಯನ್ನು ಕೊಟ್ಟರೂ ಸರಿತೂಗಲಾರದು ಎಂದು ಭಾವ.

ಬಾಗಿ ನಮಸ್ಕರಿಸುವದು ಇವುಗಳಿಂದ ಅರ್ಚಿಸುತ್ತಾ ಪೂಜಿಸುತ್ತಾ¹ ಏನು ಹೇಳಿದ ರೆಂದರೆ (ಶ್ರುತಿ) ಹೇಳುತ್ತದೆ: ನೀನೇ ನಮಗೆ ನಮ್ಮಗಳಿಗೆ ತಂದೆಯು; ಏಕೆಂದರೆ ನಿತ್ಯವಾಗಿಯೂ ಮುಪ್ಪುಸಾವುಗಳಲ್ಲದೆ ಅಂಜಿಕೆಯಿಲ್ಲದ್ದಾಗಿಯೂ ಇರುವ ಬ್ರಹ್ಮ ಶರೀರವನ್ನು (ನೀನು) ವಿದ್ಯೆಯಿಂದ ಉಂಟುಮಾಡಿಕೊಟ್ಟಿರುತ್ತೀಯೆ² ಯಾವ (ಈ) ನೀನೇ ನಮ್ಮಗಳ ಅವಿದ್ಯೆಯಿಂದ ಎಂದರೆ ತಪ್ಪುತಿಳಿವಳಿಕೆಯಿಂದ³ ಹುಟ್ಟು, ಮುಪ್ಪು, ಸಾವು, ಬೇನೆ, ದುಗುಡ-ಮುಂತಾದ ಮೊಸಳೆಗಳುಳ್ಳ ಕಡೆಗಾಣದ ಅವಿದ್ಯೆಯೆಂಬ ದೊಡ್ಡ ಸಾಗರದಿಂದ ನಮ್ಮನ್ನು ವಿದ್ಯೆಯೆಂಬ ಹಡಗಿನಲ್ಲಿ ಆಚೆಯ ಎಂದರೆ ಮತ್ತೆ ಹಿಂತಿರುಗದ ಸ್ವರೂಪದ ಮೋಕ್ಷವೆಂಬ ಹೆಸರಿನ-ಕಡಲಿನ ಆಚೆಯ ದಡದಂತೆ (ಸಂಸಾರದ ಕಡಲಿನ)-ಆಚೆಯ ದಡವನ್ನು ಮುಟ್ಟಿಸಿರುತ್ತೀಯೆ. ಆದ್ದರಿಂದ ಇನ್ನೊಬ್ಬ (ದೇಹದಾತ್ಮವಾದ) ತಂದೆಗಿಂತಲೂ ನೀನೇ ನಮ್ಮಗಳ ತಂದೆ ಎನ್ನುವದು ಯುಕ್ತವು. ಆ ಇನ್ನೊಬ್ಬ ತಂದೆಯಾದರೂ ಶರೀರವನ್ನು ಮಾತ್ರ ಉಂಟುಮಾಡಿಕೊಡುತ್ತಾನೆ; ಆದರೂ (ಅಷ್ಟು ಮಾತ್ರದಿಂದಲೇ) ಅವನು ಲೋಕದಲ್ಲಿ (ಉಳಿದ) ಎಲ್ಲರಿಗಿಂತಲೂ ಪೂಜ್ಯನಾಗಿರುತ್ತಾನೆ. ಆತ್ಮಂತಿಕವಾದ⁴ ಅಭಯವನ್ನು ಕೊಟ್ಟಿರುವ (ನಿನ್ನ ವಿಷಯ ದಲ್ಲಿ ಪೂಜ್ಯತಮನೆಂದು) ಹೇಳುವದೇನು? ಎಂದು ಅಭಿಪ್ರಾಯ. ಬ್ರಹ್ಮವಿದ್ಯಾ ಸಂಪ್ರದಾಯಕರ್ತೃಗಳಾದ ಪರಮಮುನಿಗಳಿಗೆ ನಮಸ್ಕಾರ! “ ಪರಮಮುನಿಗಳಿಗೆ ನಮಸ್ಕಾರ ” ಎಂದು ಎರಡು ಸಲ ಹೇಳುವದು ಆದರವನ್ನು ಸೂಚಿಸುವದಕ್ಕೆ.

ಓಂ ತತ್ ಸತ್

1. ಗುರುಭಕ್ತಿಗಿಂತ ಹೆಚ್ಚಿನ ದಕ್ಷಿಣೆಯಿಲ್ಲ, ಇದು ಜ್ಞಾನಕ್ಕೆ ಒಂದು ಮುಖ್ಯ ಕಾರಣ-ಎಂದು ಭಾವ.

2. ಅವಿದ್ಯೆಯಿಂದ ಸಂಸಾರಿಗಳಾಗಿದ್ದ ನಮಗೆ ವಿದ್ಯೆಯಿಂದ ನಮ್ಮ ಸ್ವರೂಪವು ಈಗ ಹೊಸದಾಗಿ ಹುಟ್ಟಿದಂತಾಯಿತು ಎಂದರ್ಥ.

3. ಅಚಾರ್ಯರ ಸಿದ್ಧಾಂತದಲ್ಲಿ ಅವಿದ್ಯೆಯೆಂದರೆ ಅಧ್ಯಾಸವೇ ಎಂಬುದಕ್ಕೆ ಈ ವಾಕ್ಯವೊಂದು ಗಮಕವು.

4. ನಿತ್ಯವಾದ, ಕೊನೆಗಾಣದ.

ಉಪನಿಷತ್ತಿನ ಸಾರ

ಒಂದನೆಯ ಪ್ರಶ್ನೆ

೧-೨. ಸುಕೇಶಭಾರದ್ವಾಜನೇ ಮುಂತಾಗಿ ಆರು ಜನರು ಪೂಜ್ಯನಾದ ಪಿಪ್ಪಲಾದನ ಬಳಿಗೆ ಬಂದು ಒಂದು ವರ್ಷದವರೆಗೆ ಬ್ರಹ್ಮಚರ್ಯವನ್ನು ಮಾಡಿದಬಳಿಕ ಆತನನ್ನು ಕೇಳಿದ ಪ್ರಶ್ನೆಗಳಿಗೆ ಪಿಪ್ಪಲಾದನು ಕೊಟ್ಟ ಉತ್ತರಗಳು ಈ ಉಪನಿಷತ್ತಿನಲ್ಲಿರುತ್ತವೆ.

೩. ಕಬಂಧಿಕಾತ್ಯಾಯನನ ಪ್ರಶ್ನೆ: ಪೂಜ್ಯರೆ, ಈ ಪ್ರಜೆಗಳು ಹೇಗೆ ಹುಟ್ಟುತ್ತಾರೆ?

೪. ಪಿಪ್ಪಲಾದನ ಉತ್ತರ: ಪೂರ್ವಕಲ್ಪದಲ್ಲಿ ಎಲ್ಲರಿಗಿಂತಲೂ ಉತ್ಕೃಷ್ಟಸಾಧನವನ್ನು ಮಾಡಿದವನು ಅದರ ಫಲವಾಗಿ ಈ ಕಲ್ಪಕ್ಕೆ ಪ್ರಜಾಪತಿಯಾಗುತ್ತಾನೆ. ಅವನು ಎಲ್ಲವನ್ನೂ ಸೃಷ್ಟಿಸುತ್ತಾನೆ. ಅವನು ರಯಿ, ಪ್ರಾಣ-ಎಂಬ ಎರಡು ರೂಪಗಳನ್ನು ತಳೆದು ಕ್ರಮಕ್ರಮವಾಗಿ ಎಲ್ಲವೂ ಆಗುತ್ತಾನೆ.

೫-೬. ಹೇಗೆಂದರೆ ಮೊದಲು ಅದಿತ್ಯನೆಂಬ ಪ್ರಾಣನೂ ಚಂದ್ರನೆಂಬ ರಯಿಯೂ ಆಗುತ್ತಾನೆ. ಅದಿತ್ಯನು ಸರ್ವರ ಪ್ರಾಣವನ್ನೂ ಕೊಟ್ಟು ಮತ್ತೆ ತನ್ನಲ್ಲಿಯೇ ಉಪಸಂಹಾರ ಮಾಡಿಕೊಳ್ಳುತ್ತಿರುತ್ತಾನೆ. ಅದ್ದರಿಂದ ಸರ್ವಪ್ರಾಣಿಗಳಿಗೂ ಪ್ರಾಣರೂಪದಿಂದ ಕಾರಣನಾಗಿರುವವನು ಅದಿತ್ಯರೂಪನಾದ ಪ್ರಜಾಪತಿ.

೯-೧೦. ಅದಿತ್ಯಚಂದ್ರರೂಪರಾಗಿರುವ ಪ್ರಾಣರಯಿಗಳಿಂದ ಸಂವತ್ಸರವಾಗುತ್ತದೆ. ಅದ್ದರಿಂದ ಸಂವತ್ಸರವೂ ಪ್ರಜಾಪತಿಯೇ; ಸಂವತ್ಸರದ ಒಂದು ಭಾಗವಾದ ಉತ್ತರಾಯಣವು ಪ್ರಾಣ, ದಕ್ಷಿಣಾಯನವು ಚಂದ್ರ. ಉತ್ತರಾಯಣದ ಮಾರ್ಗದಿಂದ ಹೋಗುವ ಸಾಧಕರು ಪುನರಾವೃತ್ತಿಯಿಲ್ಲದ ಗತಿಯನ್ನು ಪಡೆಯುವರು; ದಕ್ಷಿಣಾಯನದಿಂದ ಹೋಗುವವರು ಸಂಸಾರಕ್ಕೆ ಮತ್ತೆ ಹಿಂತಿರುಗುವರು. ಋತುಮಾಸಗಳೆಂಬ ಅನುನುಸಂಗದ ಕೂಡಿದ ಸಂವತ್ಸರರೂಪಿಯಾದ ಪ್ರಜಾಪತಿಯಲ್ಲಿ ಇಡಿಯ ಜಗತ್ತೇ ಸೇರಿಕೊಂಡಿರುವುದು.

೧೨-೧೩. ಸಂವತ್ಸರದ ಆನಯವಗಳಾದ ಮಾಸವೂ ದಿವಸವೂ ಒಂದೊಂದೂ ಪ್ರಜಾಪತಿಯೆಂದೇ ಭಾವಿಸಬೇಕು. ಉದಾಹರಣೆಗೆ ಮಾಸರೂಪಿಯಾದ ಪ್ರಜಾಪತಿಗೆ ಶುಕ್ಲ ಪಕ್ಷವೇ ಪ್ರಾಣ, ಕೃಷ್ಣ ಪಕ್ಷವೇ ರಯಿ. ಇದರಂತೆ ದಿವಸರೂಪಿಯಾದ ಪ್ರಜಾಪತಿಗೆ ಹಗಲೇ ಪ್ರಾಣ, ರಾತ್ರಿಯೇ ರಯಿ. ಪ್ರಾಣರೂಪವಾದ ಶುಕ್ಲ ಪಕ್ಷದಲ್ಲಿ ಯಾಗಮಾಡುವವರಿಗೆ ಉತ್ತಮಗತಿ; ಪ್ರಾಣೋಪಾಸಕರಿಗೆ ಎರಡೂ ಶುಕ್ಲ ಪಕ್ಷವೇ ಆಗಿರುತ್ತವೆ, ಅದ್ದರಿಂದ ಅವರಿಗೆ ಶುಭಫಲವೇ ಆಗುತ್ತದೆ. ಇವರಂತೆ ಪ್ರಾಣರೂಪವಾದ ಹಗಲಿನಲ್ಲಿ ಸ್ತ್ರೀಸಂಯೋಗವನ್ನು ಮಾಡದೆ ರಾತ್ರಿಯಲ್ಲಿ ಮಾತ್ರವೇ ಋತುಕಾಲದಲ್ಲಿ ಭಾರ್ಯಾಗಮನವನ್ನು ಮಾಡುವವರಿಗೆ ಬ್ರಹ್ಮಚರ್ಯದ ಫಲವೇ ದೊರೆಯುತ್ತದೆ.

೧೪. ಪ್ರಜಾಪತಿಯು ದಿವಸರೂಪಿಯಾಗಿ ಅಮೇಲೆ ಬತ್ತವೇ ಮುಂತಾದ ಧಾನ್ಯಗಳ ರೂಪವನ್ನು ತೆಗೆದುಕೊಳ್ಳುತ್ತಾನೆ. ಅನ್ನವನ್ನು ತಿಂದ ಜನರಲ್ಲಿ ರಕ್ತವೂ ರೇತಸೂ ಅಗಿ ಅದರಿಂದ ಪ್ರಜೆಗಳು ಹುಟ್ಟುತ್ತವೆ.

೧೫-೧೬. ಕರ್ಮವನ್ನು ನಿಯಮದಿಂದ ಮಾಡಿದ ಗೃಹಸ್ಥರು ಚಂದ್ರಲೋಕವನ್ನು ಪಡೆಯುತ್ತಾರೆ. ಕರ್ಮವನ್ನೂ ಉಪಾಸನೆಯನ್ನೂ ಚಿತ್ತಶುದ್ಧಿಯಿಂದ ಮಾಡಿದ ಮಿಕ್ಕ ಅಶ್ರಮಿಗಳು ಸೂರ್ಯದ್ವಾರದಿಂದ ಬ್ರಹ್ಮಲೋಕವನ್ನು ಪಡೆಯುತ್ತಾರೆ, ಬ್ರಹ್ಮಲೋಕದಿಂದ ಮತ್ತೆ ಹಿಂತಿರುಗುವದಿಲ್ಲ. ಆದರೆ ಚಂದ್ರಲೋಕಕ್ಕೆ ಹೋದ ಕರ್ಮಿಗಳು ಕರ್ಮದ ಫಲವು ಸವೆಯಲು ಸಂಸಾರಕ್ಕೆ ಮರಳಬರುತ್ತಾರೆ. ಆಸರೆ ಮೇಲೆ ಹೇಳಿದ ರೀತಿಯಿಂದ ಆಸ್ತ, ರಕ್ತ, ರೇತಸ್ಸು-ಇವುಗಳ ಮೂಲಕವಾಗಿ ಬೇರೆಬೇರೆಯ ಪ್ರಜೆಗಳಾಗಿ ಹುಟ್ಟುತ್ತಾರೆ. ಆದ್ದರಿಂದ ಕರ್ಮಕ್ಕೆ ನುಗುಣವಾಗಿ ಪ್ರಜೆಗಳು ಹುಟ್ಟುತ್ತಿವೆ, ಅವು ಸಜವಾಗಿ ಪ್ರಜಾಪತಿಯಿಂದಲೇ ಬಂದಿರುತ್ತವೆ.

ಎರಡನೆಯ ಪ್ರಶ್ನೆ

೧. ಭಾರ್ಗವವೈದರ್ಭಿಯ ಪ್ರಶ್ನೆ : ಈ ಶರೀರವನ್ನು ಧರಿಸುವದಕ್ಕೆ ಯಾವ ಯಾವದು ಬೇಕಾಗಿರುತ್ತದೆ? ಇದರಲ್ಲಿ ಯಾವವು ತಮ್ಮ ಹೆಚ್ಚಿಗೆಯನ್ನು ತೋರ್ಪಡಿಸಿಕೊಳ್ಳುತ್ತಿರುವವು? ಇವುಗಳೆಲ್ಲ ಶ್ರೇಷ್ಠವಾದದ್ದು ಯಾವದು ?

೨-೪. ವಿಪ್ರಲಾದನ ಉತ್ತರ: ಆಕಾಶನೇ ಮುಂತಾದ ಐದು ಭೂತಗಳು ಶರೀರದ ರೂಪವನ್ನು ತಳೆದಿರುತ್ತವೆ. ಪಂಚಬುದ್ಧಿಯಿಂದಾಗಲೂ ಪಂಚಕರ್ಮೇಂದ್ರಿಯಗಳೂ ಇದರಲ್ಲಿ ತಮ್ಮ ವ್ಯಾಪಾರವನ್ನು ಮಾಡುತ್ತಿರುವವು. ಒಂದಾನೊಂದು ಕಾಲದಲ್ಲಿ ಇವು ತಾವು ಒಬ್ಬೊಬ್ಬರೇ ಈ ದೇಹವನ್ನು ತಡೆದಿಟ್ಟುಕೊಂಡಿರುವೆವೆಂದು ಹೆಮ್ಮೆಪಡುವದಕ್ಕೆ ಮೊದಲೂ ಮಾಡಿದವು. ಆದರೆ ಮುಖ್ಯಪ್ರಾಣನು “ ಎಲಾ, ಭ್ರಾಂತರಾಗದಿರಿ, ನಾನೇ ಪ್ರಾಣಾಪಾನಾದಿ ವೃತ್ತಿಭೇದಗಳಿಂದ ಶರೀರದಲ್ಲಿರುವ ವ್ಯಾಪಾರವನ್ನೆಲ್ಲ ನಡೆಯಿಸುತ್ತಿರುವೆನು ” ಎಂದು ಅವಕ್ಕೆ ತಿಳಿಯಹೇಳಿದನು. ಆದರೆ ಕರಣಗಳಿಗೆ ಈ ವಿಷಯದಲ್ಲಿ ನಂಬಿಕೆಯಾಗದೆ ಹೋಯಿತು. ಆದ್ದರಿಂದ ಪ್ರಾಣನು ಸ್ವಲ್ಪ ಮುನಿಸಿನಿಂದ ಶರೀರವನ್ನು ಬಿಟ್ಟು ಮೇಲಕ್ಕೆಳುವವನಂತೆ ಮಾಡಿದನು. ಕೂಡಲೆ, ಜೇನುಗಳರಸನು ಎದ್ದ ಕ್ಷಣದಲ್ಲಿ ಮಿಕ್ಕನೋಣಗಳು ತಾವೂ ಏಳುವಂತೆ, ಪ್ರಾಣನ ಹಿಂಗೆಡೆಯಲ್ಲಿಯೇ ಮಿಕ್ಕ ಪ್ರಾಣಗಳಾದ ಕರಣಗಳೂ ಏಳಬೇಕಾಗಿ ಬಂದಿತು. ಆಗ ಅವು ಪ್ರಾಣನ ಹೆಚ್ಚು ಗಾರಿಕೆಯನ್ನು ಮನಗಂಡು ಹೀಗೆಂದು ಅವನನ್ನು ಹೊಗಳಿದವು.

೫-೧೩. ಈ ಪ್ರಾಣನೇ ಅಗ್ನಿ, ಸೂರ್ಯ, ಪರ್ಜನ್ಯ, ವಾಯು, ಭೂಮಿ, ಚಂದ್ರ-ಮುಂತಾದ ದೇವತೆಯು. ಮೂರ್ತಾಮೂರ್ತಸ್ವರೂಪವಾಗಿರುವದಿಲ್ಲವೂ ಈತನೇ. ಈತನೇ ದೇವತೆಗಳ ಅಮೃತವು. ವೇದಗಳೂ ಬ್ರಹ್ಮಕ್ಷತ್ರಬಲವೂ ಇವನವೇ. ಸಂತಾನಬೀಜವೂ ತಂದೆತಾಯಿಗಳೂ ಮಕ್ಕಳೂ ಈತನೇ. ಈತನೇ ಚಕ್ಷುರಾದಿಪ್ರಾಣಗಳ ರೂಪದಲ್ಲಿ ನಿಂತಿರುವವನು: ಆ ಚಕ್ಷುರಾದಿಗಳು ತಮ್ಮ ತಮ್ಮ ವಿಷಯವನ್ನು ಈತನಿಗೆ ಕಾಣಿಕೆಯಾಗಿ ಒಪ್ಪಿಸುತ್ತಿರುವವು. ದೇವತೆಗಳಿಗೂ ಪಿತೃಗಳಿಗೂ ಹವ್ಯಕವ್ಯಗಳನ್ನು ಒಪ್ಪಿಸುವವನು ಈತನೇ. ಅಧ್ಯಾತ್ಮದಲ್ಲಿ ಸಮಸ್ತಶರೀರವ್ಯಾಪಾರವನ್ನೂ ನಡೆಯಿಸುತ್ತಾ ಅಂಗಗಳಿಗೆಲ್ಲ ಸಾರವೆನಿಸಿಕೊಂಡಿರುವವನು ಈತನೇ. ಪರ್ಜನ್ಯನಾಗಿ ಮಳೆಯನ್ನು ಸುರಿಸಿ ತನ್ನ ಸ್ವರೂಪ ರಾದ ಪ್ರಜೆಗಳಿಗೆಲ್ಲ ಆನಂದವನ್ನುಂಟುಮಾಡುವವನೂ ಈತನೇ. “ ಪ್ರಾಣನೇ, ನೀನು ಸ್ವಭಾವಶುದ್ಧನು, ಅರ್ಥವರ್ಣರಿಗೆ ಪೂಜ್ಯನಾಗಿರುವ ಏಕರ್ಷಿಯೆಂಬ ಅಗ್ನಿಯು ನೀನೇ. ಚಕ್ಷುರಾದಿಗಳಾದ ನಾವು ಹೋಮದ್ರವ್ಯವನ್ನು ನೀನಿಗೆ ಕೊಡುವವರು, ನೀನೇ ಜಗತ್ತಿಗೆಲ್ಲ

ಒಡೆಯನು, ನೀನೇ ನಮಗೆ ತಂದೆ, ಎಲ್ಲಕ್ಕೂ ತಂದೆ. ನಮ್ಮಗಳಲ್ಲಿಯೂ ಮನಸ್ಸಿನಲ್ಲಿಯೂ ಇರುವ ನಿನ್ನಿಂದಲೇ ನಾವು ಮಂಗಳಸ್ವರೂಪರಾಗಿ ಕಾಣಿಸಿಕೊಳ್ಳುತ್ತಿರುವೆವು; ಅದರಿಂದ ನಮ್ಮನ್ನು ಬಿಟ್ಟುಹೋಗಿ ನಮ್ಮನ್ನು ಆಮಂಗಳರೂಪರನ್ನಾಗಿ ಮಾಡಿದರು. ಈ ಲೋಕದಲ್ಲಿಯೂ ಪರಲೋಕದಲ್ಲಿಯೂ ಇರುವ ಭೋಗವೆಲ್ಲ ಭೋಕ್ತನಾದ ನಿನ್ನ ವಶದಲ್ಲಿರುವದು. ಆದಕಾರಣ ಪ್ರಾಣಿ, ಮಕ್ಕಳನ್ನು ತಾಯಿ ಕಾಪಾಡುವಂತೆ ನೀನೂ ನಮ್ಮನ್ನು ಕಾಪಾಡಬೇಕು. ಜನರಿಗೆ ಬ್ರಾಹ್ಮಣಸಂಪತ್ತೂ ಕ್ಷತ್ರಿಯಸಂಪತ್ತೂ ನಿನ್ನಿಂದಲೇ ದೊರಕಬೇಕಾಗಿರುವದು; ನೀನಿದ್ದರೆ ಮಾತ್ರವೇ ದೊರಕಬಹುದಾಗಿರುವ ಸಂಪತ್ತನ್ನೂ ಪ್ರಜ್ಞೆಯನ್ನೂ ನಮಗೆ ಅನುಗ್ರಹಿಸು”

ಹೀಗೆ ಕಾರ್ಯಕರಣರೂಪವಾಗಿರುವ ಆಕಾಶಾದಿಗಳು, ವಾಕ್ಯಕ್ಷುರಾದಿಗಳು, ಮನಸ್ಸು-ಇವೆಲ್ಲದರೊಳಗೂ ಇದ್ದುಕೊಂಡಿರುವ ಪ್ರಾಣಿ; ಎಲ್ಲಕ್ಕೂ ಹೆಚ್ಚಿನವನು. ಇವನೇ ಭೋಕ್ತನಾದ ಸರ್ವಾತ್ಮನಾದ ಶ್ರಜಾಪತಿಯು.

ಮೂರನೆಯ ಪ್ರಶ್ನೆ

೧. ಕೌಸಲ್ಯಆಶ್ವಲ.ಯನನ ಪ್ರಶ್ನೆ: ಪ್ರಾಣನು ಏತರಿಂದ ಹುಟ್ಟುತ್ತಾನೆ? ಶರೀರದಲ್ಲಿ ಹೇಗೆ ಪ್ರವೇಶಿಸುತ್ತಾನೆ? ಇಲ್ಲಿ ಹೇಗೆ ಬೇರೆಬೇರೆಯಾಗಿ ವಿಂಗಡಿಸಿಕೊಂಡಿರುವನು? ಇವನು ಉತ್ಕ್ರಮಣಮಾನುವದು ಹೇಗೆ? ಇವನು ಹೊರಗೂ ಒಳಗೂ ಎಲ್ಲವನ್ನೂ ಧರಿಸುವದು ಹೇಗೆ?

೨-೩. ವಿಶ್ವಲಾದನ ಉತ್ತರ: ಮನುಷ್ಯನಿಂದ ನೆರಳು ಹುಟ್ಟುವಂತೆ ಅತ್ತನಿಂದಲೇ ಪ್ರಾಣನು ಉತ್ಪತ್ತಿಯಾಗುತ್ತಾನೆ. ಇವನು ಕರ್ಮಪಾಪನೆಯ ವೆನೆಯಿಂದ ಈ ಶರೀರಕ್ಕೆ ಬರುತ್ತಾನೆ.

೪-೬. ಇವನು ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ-ಎಂದು ಐದು ಬಗೆಯಾಗಿ ಹಂಚಿಕೊಂಡು ಶರೀರದಲ್ಲಿ ಕೆಲಸಮಾಡುತ್ತಿರುತ್ತಾನೆ. ಇಂದ್ರಿಯಗಳನ್ನೂ ತನ್ನ ವೃತ್ತಿಗಳನ್ನೂ ಇಂಥಂಥ ಕೆಲಸಮಾಡಬೇಕೆಂದು ಕಟ್ಟುವುದಿ ನಿಲ್ಲಿಸುತ್ತಾನೆ. ಕೆಳಭಾಗದಲ್ಲಿ ಅಪಾನ, ಮೇಲೆ ಪ್ರಾಣ, ನಡುವೆ ಸಮಾನ, ಹೃದಯದಿಂದ ದೇಹದ ಎಲ್ಲಾ ಕಡೆಗೂ ಹಬ್ಬಿಕೊಂಡಿರುವ ನಾಡಿಗಳೆಲ್ಲ ವ್ಯಾನ, ಈ ನಾಡಿಗಳಲ್ಲಿ ಮೇಲಕ್ಕೆ ಹೋಗಿರುವ ಸುಷುಮ್ನೆಯಲ್ಲಿ ಉದಾನ-ಹೀಗೆ ಹಂಚಿಕೊಂಡಿರುತ್ತಾನೆ.

೭-೯. ಪ್ರಾಣನು ಹೊರಗೆ ಅದಿತ್ಯಾದಿರೂಪದಿಂದ ಇದ್ದುಕೊಂಡು ಒಳಗಿರುವ ಚಕ್ಷುರಾದಿಗಳನ್ನು ಅನುಗ್ರಹಿಸುತ್ತಾನೆ. ಅದಿತ್ಯಪ್ರಾಣನು ಶರೀರದಲ್ಲಿರುವ ಪ್ರಾಣವೃತ್ತಿಗೂ ಭೂಪ್ರಾಣನು ಆಪಾನವೃತ್ತಿಗೂ ಅಂತರಿಕ್ಷಪ್ರಾಣನು ಸಮಾನಕ್ಕೂ ವಾಯುಪ್ರಾಣನು ವ್ಯಾನಕ್ಕೂ ತೇಜಃಪ್ರಾಣನು ಉದಾನಕ್ಕೂ ಅನುಗ್ರಾಹಕರಾಗಿರುತ್ತಾರೆ. ಹೀಗೆ ಪ್ರಾಣನು ಅದಿತ್ಯಾದಿರೂಪದಿಂದಲೂ ಚಕ್ಷುರಾದಿರೂಪದಿಂದಲೂ ಒಳಗೂ ಹೊರಗೂ ವ್ಯಾಪಿಸಿಕೊಂಡಿರುತ್ತಾನೆ.

೧೦. ಉದಾನವೃತ್ತಿರೂಪದಿಂದ ಈ ಪ್ರಾಣನು ಮನುಷ್ಯನನ್ನು ಇಂದ್ರಿಯಗಳೊಡನೆ ಪುಣ್ಯಲೋಕಕ್ಕೂ ಪಾಪಲೋಕಕ್ಕೂ ಅವನವನ ಭಾವನೆಯಂತೆ ಕರೆದೊಯ್ಯುತ್ತಾನೆ.

೧೧-೧೨. ಹೀಗೆ ಪ್ರಾಣನ ಉತ್ಪತ್ತಿ, ಶರೀರಕ್ಕೆ ಬರುವಿಕೆ, ಬೇರೆಬೇರೆಯ ಸ್ಥಾನಗಳಲ್ಲಿ ಇರುವಿಕೆ, ಹೊರ ಒಳಗಿನ ವ್ಯಾಪ್ತಿ-ಇವುಗಳನ್ನು ತಿಳಿದು ಉಪಾಸನೆ ಮಾಡಿದವನಿಗೆ ಈ ಲೋಕದಲ್ಲಿ ಪ್ರಜಾಸಂತತಿಯೂ ಪರಲೋಕದಲ್ಲಿ ಪ್ರಾಣಾತ್ಮಸಾಯುಜ್ಯವೂ ಆಗುವವು.

ನಾಲ್ಕನೆಯ ಪ್ರಶ್ನೆ

೧. ಸೌರ್ಯಾಯಣ ಗಾಂಧೀನ ಪ್ರಶ್ನೆ: ಶರೀರದಲ್ಲಿ ನಿದ್ರೆಮಾಡುವ ಭಾಗಗಳು ಯಾವವು? ಎಚ್ಚರಿಕೆಯಾದ ಯಾವವು? ಕನಸುಗಳನ್ನು ನೋಡುತ್ತಿರುವವರು ಯಾರು? ಗಾಂಧೀನಿಯಲ್ಲಿ ಆಗುವ ಸುಖವು ಯಾರದು? ಆಗ ಮಿಕ್ಕದ್ದೆಲ್ಲವೂ ಏತರಲ್ಲಿ ಸೇರಿಕೊಳ್ಳುವದು?

೨-೪. ಒಪ್ಪಲಾದನ ಉತ್ತರ: ಶ್ರೋತ್ರವೇ ಮುಂತಾದ ಕರಣಗಳು ತಮ್ಮ ವ್ಯಾಪಾರವನ್ನು ಬಿಟ್ಟು ಮನಸ್ಸಿನಲ್ಲಿ ಲಯವಾಗುತ್ತವೆ; ಆಗ ಮನುಷ್ಯನು ನಿದ್ರಿಸುತ್ತಾನೆ ಎನ್ನುತ್ತಾರೆ. ಆಗಲೂ ಪ್ರಾಣಗಳು ಎಚ್ಚರವಾಗಿರುತ್ತವೆ. ಈ ಪ್ರಾಣಗಳಲ್ಲಿ ಲಯಾನವೆಂಬುದು ಮನುಷ್ಯನಿಗೆ ಸುಷುಪ್ತಿಯಲ್ಲಿ ಪ್ರತಿದಿನವೂ ಬ್ರಹ್ಮಪ್ರಾಪ್ತಿಯಾಗುವಂತೆ ಮಾಡುತ್ತದೆ.

೫-೯. ಮನಸ್ಸು ಕನಸಿನಲ್ಲಿ ವಿಷಯವಿಷಯಭಾವವನ್ನು ತಳೆಯುತ್ತಿರುವುದು. ಆಗ ಮನುಷ್ಯನು ಜಾಗೃತನ ವಾಸನೆಯಿಂದ ಎಲ್ಲವನ್ನೂ ಕಾಣುತ್ತಿರುವನು. ಯಾವಾಗ ಈ ಮನಸ್ಸು ತಿಳಿದುಬಿಟ್ಟು ತೇಜಸ್ವಿಯಾದ ವ್ಯಾಪ್ತವಾಗಿ ಸುಷುಪ್ತವಾಗುವದೋ ಆಗ ಮನಸ್ಸಿನ ವೃತ್ತಿಗಳೂ ಕರಣಗಳೂ ಹೃದಯದಲ್ಲಿ ಲಯವಾಗುತ್ತವೆ. ಆಗ ಆತ್ಮರೂಪದ ಸಾಮಾನ್ಯವಾದ ಸುಖವೂ ಸಾಮಾನ್ಯವಾದ ಅರಿವೂ ಇರುತ್ತವೆ; ಸೃಷ್ಟಿಯಾದ ಸೃಷ್ಟಿಭೂತಗಳು, ಸ್ಥೂಲಭೂತಗಳು, ಚಕ್ಷುರಾದಿಕರಣಗಳು, ರೂಪಾದಿವಿಷಯಗಳು, ಅಗ್ನಿ, ವಿದ್ಯೆ, ವಿಕಿರಣ, ಮನ ಅದಿ ಅಂತಃಕರಣ, ಪ್ರಾಣಕಾರ್ಯ-ಇವೆಲ್ಲವೂ ಪರಮಾತ್ಮಸ್ವರೂಪದಲ್ಲಿಯೇ ಸೇರಿ ಹೋಗಿರುತ್ತವೆ. ಉಪಾಧಿಗಳಿಂದಾಗಿ ಕರ್ತೃಭೋಕ್ತೃಸ್ವರೂಪನಾದ ಬೇವನೂ ಪರಮಾತ್ಮನಲ್ಲಿ ಬೆರೆತುಕೊಂಡಿರುತ್ತಾನೆ.

೧೦-೧೧. ಯಾವ ವಿಶೇಷಣವೂ ಇಲ್ಲದ ಅಕ್ಷರವೆಂಬ ಪರಮಾತ್ಮನು ಈ ಸ್ವರೂಪವನ್ನೂ ಇದರಲ್ಲಿ ಕಾರ್ಯಕರಣಗಳಿಂದೊಡಗೂಡಿದ ವಿಜ್ಞಾನಾತ್ಮನು ಏಕೈಕವಾಗುವನೆಂಬುದನ್ನೂ ಅರಿತುಕೊಂಡವನಿಗೆ ಅಕ್ಷರಪ್ರಾಪ್ತಿಯೂ ಸರ್ವಾತ್ಮತ್ವವೂ ದೊರಕುವವು.

ಐದನೆಯ ಪ್ರಶ್ನೆ

೧. ಶೈಬ್ಯಸತ್ಯಕಾಮನ ಪ್ರಶ್ನೆ: ಸಾಯುವವರೆಗೂ ತತ್ಪರನಾಗಿ ಓಂಕಾರವನ್ನು ಉಪಾಸನೆ ಮಾಡುವವನಿಗೆ ಯಾವ ಲೋಕವು ದೊರಕುತ್ತದೆ?

೨. ಒಪ್ಪಲಾದನ ಉತ್ತರ: ಓಂಕಾರವು ಪರಬ್ರಹ್ಮಕ್ಕೂ ಅಪರಬ್ರಹ್ಮಕ್ಕೂ ಪ್ರತೀಕವಾಗಿರುತ್ತದೆ. ಆದ್ದರಿಂದ ಸಾಧಕನು ಇದನ್ನು ಯಾವ ದೃಷ್ಟಿಯಿಂದ ಉಪಾಸನೆಮಾಡುತ್ತಾನೋ ಆ ಬ್ರಹ್ಮವನ್ನು ಪಡೆಯುತ್ತಾನೆ.

೩-೫. ಹೇಗೆಂದರೆ ಯಾವನು ಓಂಕಾರದ ಒಂದು ಮಾತ್ರೆಯ ಸ್ವರೂಪವನ್ನರಿತು ಓಂಕಾರವನ್ನು ಪಾಸನೆಮಾಡಿದರೆ, ಎಂದರೆ ಆಕಾರವೊಂದರ ಅರ್ಥವನ್ನು ತಿಳಿದುಕೊಂಡು ಉಪಾಸನೆಮಾಡಿದರೆ, ಮನುಷ್ಯಲೋಕದಲ್ಲಿ ಬ್ರಾಹ್ಮಣಶ್ರೇಷ್ಠನಾಗಿ ಹುಟ್ಟಿ ಬ್ರಹ್ಮಚರ್ಯೆ, ತಪಸ್ಸು,

ಶ್ರದ್ಧೆ-ಇಗವುಳಿದೊಡಗೂಡಿ ಪ್ರಖ್ಯಾತನಾಗುತ್ತಾನೆ. ಹೀಗೆಯೇ ಎರಡು ಮಾತ್ರಗಳ ಜ್ಞಾನದಿಂದೊಡಗೂಡಿ ಓಂಕಾರವನ್ನು ಉಪಾಸನೆ ಮಾಡಿದರೆ ಸೋಮಲೋಕವನ್ನು ಪಡೆಯುತ್ತಾನೆ. ಅದರೆ ಜೂರುಮಾತ್ರಗಳ ಜ್ಞಾನದಿಂದ ಕೂಡಿದ ಓಂಕಾರೋಪಾಸನೆಯಿಂದ ಬ್ರಹ್ಮಲೋಕವನ್ನೇ ಪಡೆಯುತ್ತಾನೆ; ಅಲ್ಲಿಂದ ಮುಂದಕ್ಕೆ ಜ್ಞಾನವನ್ನು ಹೊಂದಿ ಪರಮಾತ್ಮನ ಸಾಕ್ಷಾತ್ಕಾರವನ್ನು ಪಡೆದುಕೊಳ್ಳುತ್ತಾನೆ.

೩-೨. ಹೀಗೆ ಓಂಕಾರವನ್ನು ಆದರ ಪೂರ್ಣಸ್ವರೂಪವನ್ನರಿಯದೆ ಉಪಾಸನೆ ಮಾಡಿದ್ದರಿಂದ ಅಪರಬ್ರಹ್ಮವನ್ನೂ ಅದರ ಮೂರು ಮಾತ್ರಗಳ ಸ್ವರೂಪದ ವಿವೇಚನೆಯನ್ನು ಮಾಡಿ ಹೊಂದಿಸಿಕೊಂಡು ಉಪಾಸನೆಮಾಡಿದ್ದರಿಂದ ಮೊದಲು ಅಪರಬ್ರಹ್ಮವನ್ನೂ ಕ್ರಮ ಕ್ರಮವಾಗಿ ಶಾಂತತೀವಾದ್ವೈತಸ್ವರೂಪವಾದ ಪರಬ್ರಹ್ಮವನ್ನೂ ಪಡೆಯುತ್ತಾನೆ.

ಆರನೆಯ ಪ್ರಶ್ನೆ

೧. ಸುಕೇಶಭಾರದ್ವಾಜನ ಪ್ರಶ್ನೆ: ಹದಿನಾರು ಕಲೆಗಳಿಂದಕೂಡಿದ ಪುರುಷನನ್ನು ಎಲ್ಲಿ ಅರಿತುಕೊಳ್ಳಬೇಕು ?

೨. ಪಿಪ್ಪಲಾದನ ಉತ್ತರ: ಈ ಕಲೆಗಳಿಗೆ ಆಧಾರನಾಗಿರುವ ಪುರುಷನು ನಮ್ಮ ಶರೀರದಲ್ಲಿ ಹೃದಯದಲ್ಲಿಯೇ ಇರುತ್ತಾನೆ.

೩. ಪ್ರಾಣದ ಉತ್ಪಾತ್ತಿಯಿಂದ ಆತ್ಮನಿಗೆ ಉತ್ಪಾತ್ತಿಯೆಂದೂ ಪ್ರಾಣವಿದ್ದರೆ ಆತ್ಮನು ಶರೀರದಲ್ಲಿರುವನೆಂದೂ ವ್ಯವಹಾರ.

೪-೩. ಅದರೆ ಪ್ರಾಣಾದಿಕಲೆಗಳು ಅವಿದ್ಯೆಯ ದೃಷ್ಟಿಯಲ್ಲಿ ಆತ್ಮನಿಂದಲೇ ಹುಟ್ಟಿ ಆತ್ಮನಲ್ಲಿಯೇ ತೋರುತ್ತಿದ್ದು, ನದಿಗಳು ಸಮುದ್ರದಲ್ಲಿ ಸೇರಿಕೊಳ್ಳುವಂತೆ ಕೊನೆಗೆ ಆತ್ಮ, ನಲ್ಲಿಯೇ ಸೇರಿಕೊಳ್ಳುತ್ತವೆ. ನಿಜವಾಗಿ ನೋಡಿದರೆ ನದಿಗಳೆಲ್ಲವೂ ನೀರಿನ ರೂಪದಿಂದ ಯಾವಾಗಲೂ ಸಮುದ್ರವೇ ಆಗಿರುವಂತೆ ಕಲೆಗಳೆಲ್ಲವೂ ಪುರುಷನೇ ಆಗಿರುತ್ತವೆ. ಪ್ರಾಣ, ಶ್ರದ್ಧೆ, ಆಕಾಶ, ವಾಯು, ತೇಜಸ್ಸು, ಅಪ್ಪು, ಸೃಷ್ಟಿ, ಇಂದ್ರಿಯಗಳು, ಮನಸ್ಸು, ಆತ್ಮ, ವೀರ್ಯ, ತಪಸ್ಸು, ವೇದಗಳು, ಕರ್ಮ, ಲೋಕಗಳು, ಹೆಸರುಗಳು-ಈ ಹದಿನಾರು ಕಲೆಗಳೂ ಪುರುಷನಿಂದಲೇ ಸೃಷ್ಟವಾಗಿ, ಪುರುಷನಿಂತೆ ಬೇರೆಯಾಗಿರದೆ, ಪುರುಷನಲ್ಲಿಯೇ ಅಡಗುತ್ತಿರುವುದರಿಂದ ಎಲ್ಲವೂ ಪುರುಷನೇ ಎಂದು ಯಾವನು ವಿದ್ಯೆಯಿಂದ ತಿಳಿದುಕೊಳ್ಳುವನೋ ಅವನು ನಿಷ್ಕಲನೂ ಅಮೃತನೂ ಆಗಿರುವ ಪುರುಷನೇ ಆಗುವನು.

೫-೨. ಕಥೆಯ ಉಪಸಂಹಾರ: ಪಿಪ್ಪಲಾದನು ಶಿಷ್ಯರಿಗೆ ಹೀಗೆಂದು ಉಪದೇಶಮಾಡಿದ ಬಳಿಕ “ ಇಷ್ಟೇ ತಿಳಿದುಕೊಳ್ಳಬೇಕಾದ ಪರಬ್ರಹ್ಮವೆಂಬುದು; ಇದಕ್ಕಿಂತ ಹೆಚ್ಚಿನದೇನೂ ಇಲ್ಲ ” ಎಂದು ನುಡಿದನು. ಅವರು “ ನೀನು ನಮ್ಮ ತಂದೆಗಿಂತಲೂ ಪೂಜ್ಯನು, ಏಕೆಂದರೆ ತತ್ತ್ವಬೋಧೆಯಿಂದ ನಮ್ಮನ್ನು ಅವಿದ್ಯೆಯೆಂಬ ಹೆಗ್ಗಡಲಿನ ಆಚೆಯ ದಡವನ್ನು ಸೇರಿಸಿರುವೆ ” ಎಂದು ನಮಸ್ಕಾರಾದಿಗಳಿಂದ ಆತನನ್ನು ಪೂಜಿಸಿದರು. ಅದರಿಂದ ಈ ಪರಬ್ರಹ್ಮವಿದ್ಯೆಯನ್ನು ಉಪದೇಶಮಾಡುವ ಸಂಪ್ರದಾಯವನ್ನು ನಡೆಯಿಸಿಕೊಂಡು ಬಂದಿರುವ ಪರಮಮುನಿಗಳಿಗೆ ಮುನುಷ್ಕುವಾದವನು ಆದರದಿಂದ ನಿತ್ಯವೂ ನಮಸ್ಕಾರಮಾಡಬೇಕು.

ಮಂತ್ರಗಳ ಅನುಕ್ರಮಣಿಕೆ

ಮಂತ್ರಗಳ ಪ್ರತೀಕ	ಪು.	ಮ.	ಪುಟ
ಅತ್ರೈಷ ದೇವಃ . . .	೪	೨	೭೪
ಅಥ ಕಬ್ಧೀ ಕಾತ್ಯಾಯನಃ . . .	೧	೩	೬
ಅಥ ಯದಿ ದ್ವಿಮಾತ್ರೇಣ . . .	೨	೪	೧೦೦
ಅಥ ಹೈನಂ ಕೌಸಲ್ಯಃ . . .	೨	೧	೪೬
ಅಥ ಹೈನಂ ಭಾರ್ಗವಃ . . .	೨	೧	೩೦
ಅಥ ಹೈನಂ ಶ್ರೈಚ್ಯಃ . . .	೨	೧	೯೪
ಅಥ ಹೈನಂ ಸುಕೇಶಾಃ . . .	೬	೧	೧೧೧
ಅಥ ಹೈನಂ ಸೌರ್ಯಾಯಣೇ . . .	೪	೧	೬೪
ಅಥಾದಿತ್ಯ ಉದಯನ್ . . .	೧	೬	೧೦
ಅಥೈಕಯೋರ್ಧ್ವಃ ಉದಾಸಃ . . .	೩	೭	೨೨
ಅಥೋತ್ತರೇಣ ತಪಸಾ . . .	೧	೧೦	೧೭
ಅನ್ನಂ ವೈ ಪ್ರಜಾಪ್ರತಿಃ . . .	೧	೧೪	೬೨
ಅರಾ ಇವ ರಥನಾಭೌ . . .	೨	೬	೩೬
” . . .	೬	೬	೧೨೧
ಅಹೋರಾತ್ರೋ ವೈ . . .	೧	೧೩	೭೩
ಆತ್ಮನ ಏಷ ಪ್ರಾಣಃ . . .	೩	೩	೪೦
ಆದಿತ್ಯೋ ಹ ವೈ ಪ್ರಾಣಃ . . .	೧	೨	೯
ಆದಿತ್ಯೋ ಹ ವೈ ಬಾಹ್ಯಃ ಪ್ರಾಣಃ . . .	೩	೮	೨೨
ಇಂದ್ರಸ್ತ್ವಂ ಪ್ರಾಣ ತೇಜಸಾ . . .	೨	೯	೪೦
ಉತ್ಪತ್ತಿಮಾಯತಿಂ ಸ್ಥಾನಮ್ . . .	೩	೧೨	೬೦
ಋಗ್ವಿರೇತಂ ಯಜುರ್ಭಿಃ . . .	೨	೭	೧೦೭
ಏಷ ಹಿ ದ್ರಷ್ಟಾ ಸ್ಪೃಷ್ಠಾ . . .	೪	೯	೮೯
ಏಷೋಽಗ್ನಿಸ್ತಪತಿ . . .	೨	೨	೩೨
ತದ್ಯೇಹ ವೈ ತತ್ . . .	೧	೧೨	೨೬

ಮಂತ್ರಗಳ ಅನುಕ್ರಮಣಿಕೆ

೧೬೧

ಮಂತ್ರಗಳ ಪ್ರತೀಕ	ಪ್ರ.	ಮ	ಪುಟ
ತಸ್ಮೈ ಸ ಹೋವಾಚ	೧	೪	೭
”	೨	೨	೩೧
”	೩	೨	೪೭
”	೪	೨	೬೬
”	೫	೨	೯೬
”	೬	೨	೧೧೪
ತಾನ್ ವರಿಷ್ಠಃ ಪ್ರಾಣಃ	೨	೩	೨೬
ತಾನ್ ಹ ಸ ಋಷಿಃ	೧	೨	೪
ತಾನ್ ಹೋವಾಚೈತಾವತ್	೬	೭	೧೫೨
ತಿಸ್ತ್ರೋ ಮಾತ್ರಾ ವೃತ್ಯುಮತ್ಯಃ	೫	೬	೧೦೫
ತೇಜೋ ಹ ವಾ ಉದಾನಃ	೩	೯	೫೭
ತೇ ತಮರ್ಚಯಂತಃ	೬	೮	೧೫೩
ತೇಷಾಮಸೌ ವಿರಜಃ	೧	೧೬	೨೭
ದೇವಾನಾಮಸಿ ವಕ್ಷುತಮಃ	೨	೮	೩೯
ಪಚ್ಛಪಾದಂ ಪಿತರಮ್	೧	೧೧	೧೯
ಪರಮೇವಾಕ್ಷರಮ್	೪	೧೦	೯೦
ಪೃಥಿವೀ ಚ ಪೃಥಿವೀಮಾತ್ರಾ ಚ	೪	೮	೮೬
ಪಾಯೂಪಸ್ಥೌಃ ಪಾನಮ್	೩	೫	೫೦
ಪ್ರಜಾಪತಿಶ್ಚರಸಿ	೨	೭	೩೭
ಪ್ರಾಣಸ್ಯೇದಂ ವಶೇ	೨	೧೩	೪೪
ಪ್ರಾಣಾಗ್ನಯ ಏವೈತಸ್ಮಿನ್	೪	೩	೬೯
ಮಾಸೋ ವೈ ಪ್ರಜಾಪತಿಃ	೧	೧೨	೨೧
ಯ ಏವಂ ವಿದ್ವಾನ್ ಪ್ರಾಣಮ್	೩	೧೧	೫೯
ಯಚ್ಚಿತ್ತಸ್ತೇನೈಷ ಪ್ರಾಣಮ್	೩	೧೦	೫೮
ಯಥಾ ಸಮ್ರಾಡೇವ	೩	೪	೪೯
ಯದಾ ತ್ವಮಭಿವರ್ಷಸಿ	೨	೧೦	೪೧
ಯದುಚ್ಛ್ವಸಃ ನಿಶ್ವಾಸೌ	೪	೪	೭೧

ಮಂತ್ರಗಳ ಪ್ರತೀಕ	ಪ್ರ.	ಮ.	ಪುಟ
ಯಃ ಪುನರೇತಂ ತ್ರಿಮಾತ್ರೇಣ . .	೫	೫	೧೦೧
ಯಾ ತೇ ತನೂರ್ವಾಚಿ . .	೨	೧೨	೪೩
ವಿಜ್ಞಾನಾತ್ಮಾ ಸಹ . .	೪	೧೧	೯೨
ವಿಶ್ವರೂಪಂ ಹರಿಣಮ್ . .	೧	೮	೧೨
ವ್ರಾತೃಸ್ತ್ವಂ ಪ್ರಾಣ . .	೨	೧೧	೪೨
ಸ ಈಕ್ಷಾಂಚಕ್ರೇ . .	೬	೩	೧೩೦
ಸ ಏಷ ವೈಶ್ವಾನರಃ . .	೧	೭	೧೨
ಸಂವತ್ಸರೋ ವೈ ಪ್ರಜಾಪತಿಃ . .	೧	೯	೧೪
ಸ ಪ್ರಾಣಮಸೃಜತ . .	೬	೪	೧೪೫
ಸ ಯಥೇಮಾ ನಡ್ಯಃ . .	೬	೫	೧೪೮
ಸ ಯದಾ ತೇಜಸಾ . .	೪	೬	೮೩
ಸ ಯಥಾ ಸೋಮ್ಯ . .	೪	೭	೮೫
ಸ ಯದ್ಯೇಕಮಾತ್ರಮ್ . .	೫	೩	೯೮
ಸುಕೇಶಾ ಚ ಭಾರದ್ವಾಜಃ . .	೧	೧	೨
ಸೋಽಽಭಿಮಾನಾದೂರ್ಧ್ವಮ್ . .	೨	೪	೩೪
ಹೃದಿ ಹ್ಯೇಷ ಆತ್ಮಾ . .	೩	೬	೫೨



ಶಬ್ದಾನುಕ್ರಮಣಿಕೆ

ಇಲ್ಲಿ ಕೊಟ್ಟಿರುವ ಸಂಖ್ಯೆಗಳು ಸಂಸ್ಕೃತಭಾಷ್ಯದ ಭಾಗವನ್ನು ಸೂಚಿಸುವವು.

೧. ಅಕ್ಷರಮ್—
ಪರನಾತ್ಮ, ೩೯, ೫೨, ೫೮, ೭೦, ೭೪, ೭೬, ೭೭.
೨. ಅಜ್ಞಾನಮ್—
ತೀತಿಯದೆ ಇರುವದು, ೩, ೮೮
೩. ಅಜ್ಞೋತ್ಪತ್ತಿಕ್ರಮಃ—
ಬ್ರಹ್ಮಾಂಡವು ಉತ್ಪತ್ತಿಯಾಗುವ ಕ್ರಮ, ೫.
೪. ಅದೃಷ್ಟಂ ಫಲಮ್—
ಈ ಲೋಕದಲ್ಲಿ ಕಾಣಲರಿಯದ, ಪರ ಲೋಕದಲ್ಲಾಗುವದೆಂದು ಶಾಸ್ತ್ರದಲ್ಲಿ ಹೇಳಿರುವ ಫಲ, ೨೧.
೫. ಅಧಿಭೂತಮ್—
ಭೂತಗಳಿಗೆ ಸಂಬಂಧಪಟ್ಟ, ಹೊರಗಿನ, ೩೭.
೬. ಅಧಿದೈವತಮ್—
ಸೂರ್ಯನೇ ಮುಂತಾದ ದೇವತೆಗಳಿಗೆ ಸಂಬಂಧಪಟ್ಟಿರುವ, ೩೭, ೪೫.
೭. ಅಧ್ಯಾತ್ಮಮ್, ಆಧ್ಯಾತ್ಮಿಕಮ್—
ಕನಗೆ ಸಂಬಂಧಪಟ್ಟ, ತನ್ನ ಶರೀರದೊಳಗಿನ, ೩೭, ೪೫, ೫೦.
೮. ಅಧ್ಯಾರೋಪಃ—
ಕಲ್ಪನೆ, ತತ್ವವನ್ನು ತಿಳಿಸುವದಕ್ಕಾಗಿ ಶ್ರುತಿಯಲ್ಲಿಟ್ಟುಕೊಂಡಿರುವ ಕಲ್ಪನೆ, ೯೦.

೯. ಅನಪಾಯೋಪಜನಧರ್ಮಕಮ್—
ನಾರನಾಗಲಿ, ಹುಟ್ಟಾಗಲಿ ತನ್ನ ಧರ್ಮವಲ್ಲದಿರುವ ಚೈತನ್ಯ, ೯೧.
೧೦. ಅನೃತಮ್—
ಸುಳ್ಳಾದುವದು, ೨೧, ೨೨, ೩೯; ಹುಸಿತೋರಿಕೆ, ೩೯.
೧೧. ಅನ್ತರಾತ್ಮಾ—
ಆತ್ಮನಿಗೂ ಶರೀರಕ್ಕೂ ನಡುವೆ ಇದ್ದು ಆತ್ಮನಂತೆ ಕಾಣುತ್ತಿರುವ ಸೂಕ್ಷ್ಮ ಶರೀರ, ೮೩, ೧೧೨.
೧೨. ಅನ್ತರ್ಬಹಿಃಕರಣಾನಿ—
ಒಳಗಿನ ಕರಣವಾದ ಮನಸ್ಸು ಮತ್ತು ಹೊರಗಿನ ಕರಣಗಳಾದ ಇಂದ್ರಿಯಗಳು, ೧೧೨.
೧೩. ಅನ್ನಮ್—
ಭೋಗ್ಯವಾದದ್ದು; ಪ್ರಾಣ, ರಯಿ— ಇವುಗಳಲ್ಲಿ ಎರಡನೆಯದು, ೫, ೬, ೧೨, ೧೭; ಆಹಾರವಸ್ತು, ೨೦.
೧೪. ಅಪರಂ ಬ್ರಹ್ಮ—
ಕಡಿಮೆಯ ಬ್ರಹ್ಮ, ಹಿರಣ್ಯಗರ್ಭ, ೨, ೨೬, ೮೦, ೮೬.
೧೫. ಅಪರಾ ವಿದ್ಯಾ—
ಕಡಿಮೆಯ ವಿದ್ಯೆ, ಕರ್ಮ ಮತ್ತು ಉಪಾಸನೆ, ೪, ೫೧.

೧೬. ಅಭಿಧ್ಯಾನಮ್—

ಯಮುನಿಯಮಾದಿಗಳಿಂದ ಕೂಡಿ ಕೊಂಡು ಭಕ್ತಿಯಿಂದ ಚಿಂತಿಸುವದು, ೭೯, ೮೧.

೧೭. ಅನ್ಯತಮ್—

ನಾಶವಿಲ್ಲದ ಮೋಕ್ಷ (ಅಪೇಕ್ಷಿಕ), ೧೪, ೪೮, ೫೦; ಪುರಣವಿಲ್ಲದ ಸ್ಥಿತಿ, ಮುಖ್ಯಮೋಕ್ಷ, ೮೬, ೧೧೫.

೧೮. ಅನಿದ್ಯಾ—

ಅತ್ಮನ ಸ್ವರೂಪವನ್ನು ತಪ್ಪಾಗಿ ತಿಳಿದು ಕೊಂಡಿರುವದು, ೬೩, ೬೬, ೭೬, ೧೦೩, ೧೦೯, ೧೧೮.

೧೯. ಅನಿದ್ಯಾಕಾಮುಕರ್ಮಾಣಿ—

ತತ್ತ್ವವನ್ನು ತಪ್ಪಾಗಿ ತಿಳಿದುಕೊಂಡಿರುವದು, ವಿಷಯದ ಅಸೆ, ಅದಕ್ಕಾಗಿ ಕರ್ಮವನ್ನು ಮಾಡುವದು-ಇವು, ೬೬, ೬೯.

೨೦. ಅನಿದ್ಯಾಕೃತ—

ತಪ್ಪುತಿಳಿವಳಿಕೆಯಿಂದ ಹುಟ್ಟುಗಟ್ಟಿರುವ (ನಾಮರೂಪಗಳು), ೧೦೩, ೧೦೯; (ಪ್ರಾಣಾದಿಕಲೆಗಳು), ೧೧೫; (ಭೂತಮಾತ್ರಗಳು), ೬೯.

೨೧. ಅನಿದ್ಯಾದಿದೋಷಾಃ—

ಅನಿದ್ಯೆ, ಕಾಮು, ಕರ್ಮ-ಇವು, ೧೧೩.

೨೨. ಅನಿದ್ಯಾಧ್ಯಾರೋಪಿತಮ್—

ತಪ್ಪುತಿಳಿವಳಿಕೆಯಿಂದ ಹುಟ್ಟುಗಟ್ಟಿರುವ, (ಕರ್ತೃತ್ವಭೋಕ್ತೃತ್ವ), ೧೦೪.

೨೩. ಅದಜ್ಞಾರಃ—

ಅಂತಃಕರಣದ ಅಭಿಮಾನಾತ್ಮಕವೃತ್ತಿ, ೭೩.

೨೪. ಆಕಾಶಃ—

ಸಂಜೆಭೂತಗಳಲ್ಲಿ ಒಂದು, ೨೫; ಸಮಾನವೆಂಟಿ ಪ್ರಾಣವೃತ್ತಿ, ೪೫.

೨೫. ಆಗಮಬಾಹ್ಯ—

ನೇದಾಂತಸಂಪ್ರದಾಯಕ್ಕೆ ಹೊರಚ್ಛಾದ, ೧೦೪, ೧೦೭.

೨೬. ಆಚಾರ್ಯಃ—

ತತ್ತ್ವವನ್ನು ಹೇಳಬಲ್ಲ ಗುರು, ೨, ೩೮.

೨೭. ಆತ್ಮಾ—

ಲಿಂಗಾತ್ಮ ೪೩; ಸ್ಥಾವರಜಂಗಮಗಳ ಅಂತರಾತ್ಮನಾದ ಸೂರ್ಯ, ೧೪; ಭೋಕ್ತೃವಾದ ಜೀವ, ೪೭; ಪರಮಾತ್ಮ, ೬೫, ೬೬, ೮೦, ೮೪.

೨೮. ಅಲಿಮ್ನನಮ್—

ವಾಚಕವಾಗಿ, ಅಥವಾ ಪ್ರತೀಕವಾಗಿ ಇರುವ ವಸ್ತು (ಓಂಕಾರ), ೮೦.

೨೯. ಇಂದ್ರೈಃ—

ಪರಮೇಶ್ವರನು, ೩೨.

೩೦. ಇಷ್ಟಾಪೂರ್ತಮ್—

ಯಾಗ, ಭಾವಿಯೇ ಮುಂತಾದವುಗಳನ್ನು ಕಟ್ಟಿಸುವದು-ಇವು, ೧೩, ೨೦.

೩೧. ಉತ್ತರಾಯಣಃ—

ಉತ್ತರಾಯಣಮಾರ್ಗದಿಂದ ಹೋಗಿ ಪಡೆಯುವ (ಪ್ರಾಣಾತ್ಮಭಾವ), ೨೨.

೩೨. ಉಪಸನ್ನಃ—

ಶಿಷ್ಯವೃತ್ತಿಗಾಗಿ ಗುರುವಿನ ಬಳಿಗೆ ಬಂದವನು, ೨, ೮೮.

೩೩. ಉಪಾಧಿಃ—

ನಸ್ತುಸ್ವರೂಪಕ್ಕೆ ಸಂಬಂಧಪಡದೆ ಅದನ್ನು ಗುರುತಿಸುವದಕ್ಕೆ ಉಪಯೋಗವಾಗುವ ಸುತ್ತುಗಟ್ಟು, (ಉದಾಹರಣೆಗೆ ಅತ್ಮನಿಗೆ ದೇಹ ಪ್ರಾಣಗಳು), ೬೨, ೬೭, ೬೯, ೭೪, ೭೧.

೩೪. ಋಷಿಃ—

ಸ್ವರ್ಗವನ್ನು ಬಲ್ಲವನು, ೧೩; ಪ್ರಾಣನ ತತ್ತ್ವವನ್ನು ಬಲ್ಲವನು, ೧೭; ಚಕ್ಷುರಾದಿ ಪ್ರಾಣಿಗಳು, ೩೧; ಪರತತ್ತ್ವವನ್ನು ಬಲ್ಲವನು, ೩.

೩೫. ಏಕರ್ಷಿಃ—

ಅಥರ್ವವೇದದಲ್ಲಿ ಹೇಳಿರುವ ಒಂದಾನೊಂದು ಆಗ್ನಿ, ೩೪.

೩೬. ಏಕತ್ವದರ್ಶನಮ್—

ತತ್ತ್ವವು ತನಗೇರಡನೆಯದಿಲ್ಲದೆ ಒಂದೇ ಆಗಿರುವದೆಂಬ ತಿಳಿವಳಿಕೆ, ೧೦೪.

೩೭. ಏಕಾತ್ಮವಿದಃ—

ಅದ್ವಿತೀಯಾತ್ಮಜ್ಞಾನಿಗಳು, ೬೩.

೩೮. ಕರ್ತೃತ್ವಮ್—

ಕರ್ಮವನ್ನು ಮಾಡುವ ಸ್ವಭಾವ, ೧೦೧, ೧೦೪, ೧೦೫, ೧೦೦.

೩೯. ಕರ್ಮೇಂದ್ರಿಯಾಣಿ—

ಬೇರೆಬೇರೆಯ ಕೆಲಸವನ್ನು ಮಾಡುವ ನಾಳು, ಪಾಣಿ, ಪಾದ, ಪಾಯು, ಉಪಶ್ಠ-ಎಂಬ ಇಂದ್ರಿಯಗಳು, ೨೪, ೨೫, ೭೨.

೪೦. ಕಲಾಃ—

ಆತ್ಮನಿಗೆ ಉಪಾಧಿಗಳಾಗಿ ಅವನಿಂದ ಸೃಷ್ಟವಾಗಿರುವ ಪ್ರಾಣಾದಿನಾಮಾಂತವಾದ ತತ್ತ್ವಗಳು, ೮೯, ೯೦, ೯೬, ೯೯, ೧೧೩, ೧೧೪, ೧೧೬.

೪೧. ಕಲಾಪೈಲಯಃ—

ಕಲೆಗಳು ಆತ್ಮನಿಗಿಂತ ಬೇರೆಯಾಗಿರುವುದಿಲ್ಲವೆಂದು ಅರಿತುಕೊಂಡು ಆತ್ಮನಲ್ಲಿಯೇ ಅವುಗಳನ್ನು ಅಡಗಿಸುವುದು, ೧೧೫.

೪೨. ಕಾರ್ಯಕರಣಾನಿ—

ದೇಹವೂ ಇಂದ್ರಿಯಗಳೂ, ೨೪, ೨೫, ೫೩, ೫೮, ೬೯, ೭೨, ೮೭.

೪೩. ಕಾರ್ಯಕರಣಸಂಜ್ಞಾತಃ—

ದೇಹೇಂದ್ರಿಯಗಳ ಒಟ್ಟು ಗುಂಪು, ೨೫, ೫೪, ೭೪.

೪೪. ಕ್ರಿಯಾಕಾರಕಫಲಮ್—

ಕರ್ಮ, ಅದರ ಸಾಮಗ್ರಿ, ಅದರ ಫಲ-ಇವುಗಳ ರೂಪದಲ್ಲಿರುವ ಸಂಸ್ಕಾರ, ೧೦೩.

೪೫. ಕ್ಷೇತ್ರಜ್ಞಃ—

ಕ್ಷೇತ್ರವೆಂಬ ಆನಾತ್ಮವಾದ ದೇಹಾದಿಗಳ ಗುಂಪನ್ನು ಅರಿಯುವ ಆತ್ಮ, ಜೀವ, ೬೨, ೬೩.

೪೬. ಗುಣಸಾಮ್ಯಮ್—

ಸತ್ತ್ವ, ರಜಸ್ಸು, ತಮಸ್ಸು-ಎಂಬ ಮೂರು ಗುಣಗಳು ಸಮಪ್ರಧಾನವಾಗಿರುವ ಪ್ರಕೃತಿ, ಪ್ರಧಾನ, ೧೦೧.

೪೭. ಚಿತ್ತಮ್—

ಸಾಮಾನ್ಯವಾಗಿ ಅರಿಯುವ ವ್ಯಾಪಾರ, ಅಂತಃಕರಣದ ಒಂದು ವೃತ್ತಿ, ೭೨.

೪೮. ಚಿನ್ಮಾತ್ರಃ—

ಬರಿಯ ಜ್ಞಾನವಾಗಿರುವ (ಆತ್ಮ), ೧೦೨, ೧೦೫, ೧೦೬.

೪೯. ಜಲಸೂರ್ಯಕಃ—

ನೀರಿನಲ್ಲಿ ಕಾಣುವ ಸೂರ್ಯಪ್ರತಿಬಿಂಬ, (ಜೀವರಿಗೆ ಉಪಮಾನ) ೭೩.

೫೦. ಜೀವಘನಃ—

ಎಲ್ಲ ಜೀವರುಗಳೂ ಒಟ್ಟುಗೂಡಿರುವ ಹಿರಣ್ಯಗರ್ಭ, ೮೩.

೫೧. ಜ್ಞಾನಮ್—

ಉಪಾಸನೆ, ೧೩, ೧೪, ೨೨; ಅರಿಯುವಿಕೆ, ೫, ೮೧, ೮೩; ಜ್ಞಾನದ ತಿರುಳು, ೯೧, ೯೨, ೯೩, ೯೫.

೫೨. ತನ್ಮಾತ್ರಾ—

ಶಬ್ದವೇ ಮುಂತಾದ ಗುಣಗಳು ಬಿಡೊಂದೇ ಇರುವ ರೂಪ, ೭೨.

೫೩. ತಪಃ—

ಇಂದ್ರಿಯಸಂಯಮ, ೧, ೩, ೧೪;
ಆಲೋಚನೆ, ೫.

೫೪. ತಾರ್ಕಿಕಃ—

ಶ್ರುತಿಯನ್ನು ಹಿಡಿಯದೆ ಸ್ವತಂತ್ರತರ್ಕ
ವನ್ನು ನಂಬಿರುವವನು, ೬೬, ೧೦೩,
೧೦೪.

೫೫. ತೃತೀಯಾ ದ್ಯೌಃ—

ಸುವರ್ಣೋಕ, ೧೩, ೩೬.

**೫೬. ದಕ್ಷಿಣಾಯನಃ, ಪಿತೃ
ಯಾಣಃ—**

ಕರ್ಮಿಗಳು ಫಲವನ್ನು ಪಡೆಯುವದಕ್ಕೆ
ಹೋಗಬೇಕಾಗಿರುವ ಮಾರ್ಗ, ೧೩.

೫೭. ದೃಷ್ಟಂ ಫಲಮ್—

ಈ ಲೋಕದಲ್ಲಿ ಕಾಣಬರುವ ಫಲ, ೨೧.

೫೮. ನರಕಃ—

ತೀರ್ಥಗ್ಧಂಕುಗಳ ಜನ್ಮವೇ ಮುಂತಾದ
ದುಃಖಸ್ಥಾನ, ೪೪.

೫೯. ನಾಮರೂಪೇ—

ಪ್ರಪಂಚವು ತೋರಿಕೊಳ್ಳುವ ಎರಡು
ಬಗೆಗಳು, ೭೨, ೭೬, ೯೧, ೧೦೩,
೧೧೩, ೧೧೪.

**೬೦. ನಿರಾಬಾಧಮ್, ಅನಾ
ಬಾಧಮ್—**

ಬಾಧಿತವಾಗದೆ, ಸಹಜವಾಗಿರುವ ಸುಖ,
ಸ್ವರೂಪಸುಖ, ೫೩, ೬೮.

೬೧. ನಿರ್ವಿಶೇಷಮ್—

ಇಂಥದ್ದು, ಅಂಥದ್ದು-ಎಂಬ ವಿಶೇಷವು
ಯಾವದೂ ಇಲ್ಲದೆ, ೯೦.

೬೨. ಪರಂ ಶ್ರೇಯಃ—

ಹೆಚ್ಚಿನ ಒಳ್ಳೆಯದು, ಮೋಕ್ಷ, ೮೭.

೬೩. ಪರಂ ಬ್ರಹ್ಮ—

ಹೆಚ್ಚಿನ ಬ್ರಹ್ಮ, ನಮ್ಮ ಆತ್ಮನೇ
ಎಂದು ಅರಿತುಕೊಳ್ಳಬೇಕಾಗಿರುವ
ಬ್ರಹ್ಮ, ೨, ೮೦.

೬೪. ಪರಮಾತ್ಮಾ, ಪರ ಆತ್ಮಾ—

ಎಲ್ಲರಿಗೂ ಆತ್ಮನಾಗಿರುವ ಬ್ರಹ್ಮ, ನಿಜ
ವಾದ ಆತ್ಮ, ೫೧, ೭೦, ೭೪, ೮೩.

೬೫. ಪರಮಾಣವಃ—

ಜಗತ್ತಿಗೆ ಕಾರಣವೆಂದು ವೈಶೇಷಿಕರು
ಹೇಳುವ ಪೃಥ್ವಿಯೇ ಮುಂತಾದವು
ಗಳ ತೀರ ಸೂಕ್ಷ್ಮವಾದ ಅಂಶಗಳು,
೧೦೧.

೬೬. ಪರಮಾರ್ಥವಸ್ತು—

ನಿಜವಾಗಿಯೂ ಇರುವ ಅತ್ಮತತ್ತ್ವ,
೧೦೯.

೬೭. ಪರಾಪರಬ್ರಹ್ಮಣೀ—

ಹೆಚ್ಚಿನ ಬ್ರಹ್ಮವಾದ ಪರಮಾತ್ಮ ಮತ್ತು
ಕಡಿಮೆಯ ಬ್ರಹ್ಮವಾದ ಹಿರಣ್ಯಗರ್ಭ,
೭೮.

೬೮. ಪರಾ ವಿದ್ಯಾ—

ಹೆಚ್ಚಿನ ವಿದ್ಯೆ, ಬ್ರಹ್ಮವಿದ್ಯೆ, ೫೧.

೬೯. ಪುರುಷಃ—

ಶರೀರ, ೩೯, ೫೩; ; ಶರೀರವನ್ನು
ತುಂಬಿಕೊಂಡಿರುವ ಜೀವ, ೭೪;
ಆತ್ಮ, ೩೯, ೫೯, ೬೪, ೮೩, ೮೮,
೯೬, ೧೦೦, ೧೦೩, ೧೦೪, ೧೦೬, ೧೦೭,
೧೦೮, ೧೧೧, ೧೧೨, ೧೧೩, ೧೧೪,
೧೧೬.

೭೦. ಪುರುಷಾರ್ಥಃ—

ಮನುಷ್ಯನು ಬಯಸುವ ಧೋರಣೆ,
ಮೋಕ್ಷ, ೧೦೧.

೭೧. ಪ್ರಜಾ—

ಶರೀರ, ೪, ೫, ೨೩.

೭೨. ಪ್ರಜಾಪತಿಃ—

ಸೃಷ್ಟಿಯಾಗುವ ಪ್ರಜೆಗಳ ಒಡೆಯ, ಹಿರಣ್ಯಗರ್ಭ, ೫.

೭೩. ಪ್ರತೀಕಮ್—

ಉಪಾಸ್ಯಕ್ಕೆ ಬದಲಾಗಿಟ್ಟುಕೊಂಡು ಧ್ಯಾನಮಾಡುವ ಓಂಕಾರಾದಿ, ೮೦, ೮೩.

೭೪. ಪ್ರಥಮಜಃ—

ಎಲ್ಲಕ್ಕೂ ಮೊದಲು ಹುಟ್ಟಿದವನು, ಹಿರಣ್ಯಗರ್ಭ, ೩೪.

೭೫. ಪ್ರಧಾನಮ್—

ಸತ್ತ್ವರಜಸ್ತಮೋಗುಣಗಳ ಸಾಮ್ಯಾವಸ್ಥೆಯ ಪ್ರಕೃತಿ, ೧೦೧, ೧೦೫, ೧೦೬, ೧೦೭, ೧೦೮; ಅಧೀನವಲ್ಲದ, ಮುಖ್ಯವಾಸ, ೬, ೧೦೭.

೭೬. ಪ್ರಾಣಃ—

ಪ್ರಜಾಪತಿಯು ಸೃಷ್ಟಿಮಾಡಿದ ಅತ್ತ್ವರೂಪವಾದ ಶಕ್ತಿವಿಶೇಷ, ೫, ೬, ೭, ೯, ೧೭, ೧೮; ಇಂದ್ರಿಯಗಳು, ೨೭, ೩೧; ಹಿರಣ್ಯಗರ್ಭ, ೨೨, ೪೮, ೧೧೨; ಆಧ್ಯಾತ್ಮಿಕಪ್ರಾಣ, ಮುಖ್ಯಪ್ರಾಣ, ೨೬, ೨೭.

೭೭. ಬುದ್ಧಿಃ—

ಅಂತಃಕರಣದ ನಿಶ್ಚಯಾತ್ಮಕವೃತ್ತಿ, ೭೨.

೭೮. ಬುದ್ಧೀಂದ್ರಿಯಾಣಿ—

ಚಕ್ಷುಸ್ಸು, ಶ್ರೋತ್ರ, ನಾಸಿಕೆ, ಜಿಹ್ವೆ, ತ್ವಕ್ಚ್ಚು-ಎಂಬ ಅರಿವಿನ ಇಂದ್ರಿಯಗಳು, ೨೪, ೨೫, ೭೨.

೭೯. ಬ್ರಹ್ಮ—

ಬ್ರಾಹ್ಮಣ ಜಾತಿ, ೨೯; ಪರಮಾತ್ಮ, ೩೯.

೮೦. ಬ್ರಹ್ಮಚರ್ಯಮ್—

ಮೈಥುನಾಸಮಾಚರಣ, ೩; ಋತುಕಾಲಭಾರ್ಯಾಗಮನ, ೧೮.

೮೧. ಬ್ರಹ್ಮಪರಾಃ, ಬ್ರಹ್ಮನಿಷ್ಠಾಃ—

ಬ್ರಹ್ಮವೇ ಹೆಚ್ಚೆಂದು, ಬ್ರಹ್ಮದ ಉಪಾಸನೆಯಲ್ಲಿಯೇ ನಿಂತವರು, ಹಿರಣ್ಯಗರ್ಭನ ಉಪಾಸಕರು, ೨.

೮೨. ಬ್ರಹ್ಮಲೋಕಃ—

ಹೆಚ್ಚಿನ ಚಂದ್ರಲೋಕ, ೨೧, ೨೨; ಹಿರಣ್ಯಗರ್ಭನ ಲೋಕ, ೨೨, ೮೩, ೮೬.

೮೩. ಬ್ರಹ್ಮನಿತ್—

ದೊಡ್ಡ ತತ್ತ್ವವನ್ನು ಬಲ್ಲವ, ೩೮; ಹಿರಣ್ಯಗರ್ಭನ ತತ್ತ್ವವನ್ನು ಬಲ್ಲವ, ೧೧.

೮೪. ಬ್ರಹ್ಮಶರೀರಮ್—

ಬ್ರಹ್ಮಸ್ವರೂಪವು, ೧೧೮.

೮೫. ಬ್ರಹ್ಮಿಷ್ಠಃ—

ಎಲ್ಲಕ್ಕೂ ದೊಡ್ಡ ತತ್ತ್ವವನ್ನು ಬಲ್ಲವ, ೩೮.

೮೬. ಭೋಕ್ತೃತ್ವಮ್—

ಅನುಭವಿಸುವ ಸ್ವಭಾವ, ೧೦೨, ೧೦೩, ೧೦೪, ೧೦೫, ೧೦೬, ೧೦೭, ೧೦೮.

೮೭. ಮನಃ—

ಮನಸ್ಸು, ಅಂತಃಕರಣದ ಮನನವೃತ್ತಿ, ೭೨.

೮೮. ಮನ್ಬ್ರಹ್ಮವಿದಃ—

ಅಲ್ಲಬ್ರಹ್ಮವನ್ನು ಬಲ್ಲವರು, ಬ್ರಹ್ಮದ ನಿಜವನ್ನು ಅರಿಯದವರು, ೬೩.

೮೯. ಮರೀಚ್ಯುದಕಮ್—

ಬಿಸಿಲುಕುದುರೆಯ ನೀರು, ನಿಜವಾಗಿ ನೀರಲ್ಲದೆ ನೀರಿನಂತೆ ತೋರುವದು, ೬೭.

೯೦. ಮಹದಾದಯಃ—

ಪ್ರಧಾನದಿಂದ ಉಂಟಾಗುವದೆಂದು ಸಾಂಖ್ಯರು ಹೇಳುವ ಮಹತ್ತ, ಅಹಂಕಾರ, ತನ್ಮಾತ್ರಗಳು, ೧೦೧, ೧೦೫.

- ೯೦. ಮಹಾಭೂತಾನಿ—**
 ಸ್ಥೂಲವಾದ ಸೃಷ್ಟಿಯೇ ಮುಂತಾದ ಐದು ಭೂತಗಳು, ೨೫, ೧೧೨.
- ೯೧. ಮಾಯಾ—**
 ಮಿಥ್ಯಾಚಾರ, ೨೨.
- ೯೨. ಮುಖ್ಯ ಪ್ರಾಣಿ—**
 ಶರೀರದಲ್ಲಿ ಮುಖನಾಸಿಕೆಗಳ ಮೂಲಕ ಸಂಚರಿಸುವ ಪ್ರಾಣಗಳೆಲ್ಲ ಅಧಾರವಾಗಿರುವ ಪ್ರಾಣ, ೨೬, ೪೦, ೪೭.
- ೯೪. ಮೂರ್ತಾಮೂರ್ತೇ—**
 ಸ್ಥೂಲಸೂಕ್ಷ್ಮಗಳು, ೬.
- ೯೫. ಯೋಗಕ್ರಿಯಾಃ—**
 ಅವಸ್ಥಾತ್ರಯಾತ್ಮರನ್ನು ಚಿಂತಿಸುವ ಉಪಾಸನಾಕ್ರಿಯೆಗಳು, ೮೪.
- ೯೬. ರಯಿಃ—**
 ಪ್ರಜಾಪತಿಯು ಸೃಷ್ಟಿಸಿರುವ ಭೋಗ್ಯ ಶಕ್ತಿ, ೫, ೬, ೧೭, ೧೮.
- ೯೭. ಲಿಂಗಾತ್ಮಾ—**
 ಅತ್ಮನೊಡನೆ ಸೇರಿಕೊಂಡಿರುವ ಲಿಂಗ ಶರೀರ, ೪೩; ಸಮಷ್ಟಿಲಿಂಗಾತ್ಮನಾದ ಹಿರಣ್ಯಗರ್ಭ, ೮೩.
- ೯೮. ಲೋಕಾಯತಿಕಾಃ—**
 ಚೈತನ್ಯವೆಂಬುದು ಭೂತಗಳ ಧರ್ಮವೆನ್ನುವ ಚಾರ್ವಾಕರು, ೯೦.
- ೯೯. ವಾಸನಾ—**
 ಕನಸಿನಲ್ಲಿ ಬೇರೆಯ ವಸ್ತುವಿನಂತೆ ತಪ್ಪು ತಿಳಿವಳಿಕೆಯಿಂದ ತೋರುವ ಮನಸ್ಸಿನ ಸಂಸ್ಕಾರ, ೬೬, ೬೭.
- ೧೦೦. ವಿಜ್ಞಾನಮ್—**
 ಅಲೋಚನೆ, ೫; ಅನುಭವ, ೬೮; ಚೈತನ್ಯ, ೬೮; ಬುದ್ಧಾಂಧಿಗಳು, ೭೪; ಅರಿಯುವ ಸ್ವಭಾವ, ೭೪.
- ೧೦೧. ವಿಜ್ಞಾನಾತ್ಮಾ—**
 ಅರಿಯುವ ಸ್ವಭಾವದ ಜೀವನು, ೭೪.
- ೧೦೨. ವಿದ್ಯಾ—**
 ಬ್ರಹ್ಮಜ್ಞಾನ, ೧, ೫೧, ೭೬, ೧೦೯; ಉಪಾಸನೆ, ೧೪, ೫೧.
- ೧೦೩. ವಿಷಯವಿಷಯಿಲಕ್ಷಣಃ—**
 ತಾನೇ ವಿಷಯವೂ ವಿಷಯಿಯೂ ಆಗುವ ಹಿರಿಮೆ, ೬೧.

- ೧೦೪. ವೃತ್ತಿಃ—**
 ಪ್ರಾಣದ ವ್ಯಾಪಾರ, ೩೭.
- ೧೦೫. ವೈನಾಶಿಕಃ—**
 ಯಾವದೂ ಸ್ಥಿರವಲ್ಲವೆಂಬ ಬೌದ್ಧ, ೯೦, ೯೫.
- ೧೦೬. ವ್ರಾತ್ಯಃ—**
 ಸಂಸಾರದ ಅಪೇಕ್ಷೆಯಿಲ್ಲದೆ ಶುದ್ಧವಾಗಿರುವ ಪ್ರಾಣ, ಹಿರಣ್ಯಗರ್ಭ, ೩೪.
- ೧೦೭. ನ್ಯಾಕೈತಮ್—**
 ನಾಮರೂಪಗಳಾಗಿ ವಿಂಗಡಿಸಿಕೊಂಡಿರುವ (ಪ್ರಪಂಚ) ೫೧.
- ೧೦೮. ಸಂದತ—**
 ಒಂದರೊಡನೊಂದು ಸೇರಿಕೊಂಡು ಸ್ವತಂತ್ರವಾಗಿರುವ ಬೇರೊಬ್ಬನಿಗಾಗಿ ಕೆಲಸಮಾಡುವ ಸ್ವಭಾವದ, ೩೭, ೫೪, ೭೨, ೮೩.
- ೧೦೯. ಸತ್ಯಮ್—**
 ನಿಜವನ್ನೇ ಅಡುವದು, ೨೧; ನಿಜವಾಗಿರುವ, ೩೯, ೫೧.
- ೧೧೦. ಸತ್ಯಲೋಕಃ—**
 ಹಿರಣ್ಯಗರ್ಭಸಲೋಕ, ಬ್ರಹ್ಮಲೋಕ, ೮೩.
- ೧೧೧. ಸಾಧ್ಯಸಾಧನಲಕ್ಷಣಮ್—**
 ಕರ್ಮೋಪಾಸನೆಗಳೆಂಬ ಸಾಧನಗಳು, ಅವುಗಳಿಂದ ಪಡೆಯುವ ಲೋಕಗಳೆಂಬ ಸಾಧ್ಯಗಳು—ಈ ರೂಪದ, ೫೧.
- ೧೧೨. ಸುಷುಮ್ನಾ—**
 ಉಪಾಸಕನು ಬ್ರಹ್ಮಲೋಕಕ್ಕೆ ಹೋಗುವಾಗ ಮಾರ್ಗಪ್ರಾಪ್ತಿಗಾಗಿ ಅನುಸರಿಸಬೇಕಾದ ನಾಡಿ, ೪೪.
- ೧೧೩. ಸ್ಥೂಲಭೂತಾನಿ—**
 ಒಂದರೊಡನೆ ಬೆರೆತುಕೊಂಡಿರುವ ಮಹಾಭೂತಗಳು, ೭೨.
- ೧೧೪. ಹಿರಣ್ಯಗರ್ಭಃ—**
 ಪರಬ್ರಹ್ಮದಿಂದ ಮೊದಲು ಹುಟ್ಟುವ ಕಡಿಮೆಯ ಬ್ರಹ್ಮ, ೫, ೮೩.
- ೧೧೫. ಹೃದಯಪುಣ್ಣುರೀಕಾಕಾಶಃ, ಹೃದಯಾಕಾಶಃ—**
 ಹೃದಯದ ಆಕಾಶ, ಲಿಂಗಾತ್ಮನಿರುವ ಸ್ಥಾನ, ೪೩; ಸುಷುಪ್ತಿಸ್ಥಾನ, ೬೬.

ಶ್ರೀ ಜಯಚಾಮರಾಜೇಂದ್ರ ಗ್ರಂಥರತ್ನಮಾಲಾ

ಸಂಖ್ಯೆ ೩೩.

ಶ್ರೀಶಾಂಕರಭಾಷ್ಯಸಮೇತ

ಗೌಡನಾದಕಾರಿಕಾ ಸಹಿತ

ನಾಂಡೂಕ್ಕೋಪನಿಷತ್ತು

(ಉಪನಿಷತ್ತಿನ, ಕಾರಿಕೆಯ, ಮತ್ತು ಭಾಷ್ಯದ ಸಂಸ್ಕೃತಮೂಲ, ಅನುವಾದ
ಟಿಪ್ಪಣಿ, ಸಾರ-ಮುಂತಾದವುಗಳೊಡನೆ)

ಬರೆದವರು :

ಅಧ್ಯಾತ್ಮಗ್ರಂಥಾನಳಿಯ ಸಂಪಾದಕ
ಯಲ್ಲಂಬಳಸೆ ಸುಬ್ರಹ್ಮಣ್ಯಶರ್ಮ

ಎರಡನೆಯ ಸಂಸ್ಕರಣ

ಅಧ್ಯಾತ್ಮಗ್ರಂಥಾನಳಿಯ ಕ್ರಮಾಂಕ ೬

ಅಧ್ಯಾತ್ಮಪ್ರಕಾಶಕಾರ್ಯಾಲಯ

ಹೊಳೆನರಸೀಪುರ

೧೯೪೬

ವೊಡಲನೆಯ ಸಂಸ್ಕರಣ ೧೯೨೦-೩೭

ಎರಡನೆಯ ಸಂಸ್ಕರಣ ೧೯೪೭

(೧೦೦೦ ಪ್ರತಿಗಳು)

ಇದರ ಹಕ್ಕುಗಳೆಲ್ಲವೂ ಅಧ್ಯಾತ್ಮಪ್ರಕಾಶಕಾರ್ಯಾಲಯದವು

(All Rights Reserved)

ಮುದ್ರಣಕಾರರು :

ಆರ್. ಕೃಷ್ಣಶೆಟ್ಟಿ, ಪ್ರಿಂಟರ್,
ಶ್ರೀ ಶಾರದಾ ಎಲೆಕ್ಟ್ರಿಕ್ ಪ್ರೆಸ್, ಮೈಸೂರು.

ಹೊಸಸಂಸ್ಕರಣದ ಮೊದಲ ಮಾತು

ಮಾಂಡೂಕೋಪನಿಷತ್ತಿನ ಮತ್ತು ಕಾರಿಕೆಯ ಭಾಷ್ಯವನ್ನು ಈಗ ಸುವಾರು ಇಪ್ಪತ್ತೇಳು ವರ್ಷಗಳ ಕೆಳಗೆ ಪ್ರಾರಂಭಿಸಿ ಬೇರೆಬೇರೆಯ ಕಾಲದ ಅಂತರದಿಂದ ಗ್ರಂಥವನ್ನು ಪುರ ಪ್ರಕಟಿಸಲಾಗಿತ್ತು. ಆಗಮಪ್ರಕರಣಸಹಿತವಾದ ಉಪನಿಷತ್ತಿನ ಭಾಷ್ಯವನ್ನು ಕೈಲಾಸನಾಸಿ ಮಾಗಾನಹಳ್ಳಿ ದೊಡ್ಡ ಬಸಪ್ಪನವರ ಇಚ್ಛೆಯಂತೆ ಅವರು ನನ್ನ ಮೂಲಕ ಪ್ರಕಟಿಸಿದ್ದ 'ರಾಜಯೋಗದ' ವುಸ್ತುಗಳ ಮಾರಾಟದ ಹಣದ ಸಹಾಯದಿಂದ ಮೊಟ್ಟಮೊದಲು ಹೊರಕ್ಕೆ ತಂದೆನು. ಅಲ್ಲಂದ ೧೯೨೩ ರಲ್ಲಿ ನೈತಘ್ಯಪ್ರಕರಣ, ೧೯೨೪ ರಲ್ಲಿ ಅಧ್ಯಾತ್ಮಪ್ರಕರಣ, ೧೯೨೬ ರಲ್ಲಿ ಅಲಾತಶಾಂತಿ ಪ್ರಕರಣ-ಹೀಗೆ ಅಧ್ಯಾತ್ಮಪ್ರಕರಣಪತ್ರಿಕೆಯಲ್ಲಿ ಪ್ರಕಟಿಸಿದೆನು. ಆ ಪತ್ರಿಕೆಯಿಂದ ತಗೆದಚ್ಚುಗಳ ರೂಪದಲ್ಲಿ ಈ ಗ್ರಂಥವು ಭಾಗಭಾಗವಾಗಿ ಹೊರಕ್ಕೆ ಬಂದಿತ್ತು. ಈಗ ಅಧ್ಯಾತ್ಮಪ್ರಕಾಶಕಾರ್ಯಾಲಯದ ಪರಿಪಾಲಕರಾಗಿರುವ ನಮ್ಮನ್ನಾಳುವ ಮಹಾಪ್ರಭುಗಳ ಕೃಪಾಕಟಾಕ್ಷದ ಫಲವಾಗಿ ಗ್ರಂಥವು ಒಂದೇ ಸಲಕ್ಕೆ ಸರ್ವಾಂಗ ಸುಂದರವಾದ ಸಂಪುಟದ ರೂಪದಲ್ಲಿ ಬಂದು ವಾಚಕರ ಕರಕಮಲವನ್ನು ಸ್ಪಂದಿಸುತ್ತದೆ.

ಗ್ರಂಥವನ್ನು ಶ್ರೀಜಯಚಾಮರಾಜೇಂದ್ರಗ್ರಂಥರತ್ನಮಾಲೆಗೆ ತಕ್ಕಂತೆ ಪರಿಷ್ಕರಿಸಿರುತ್ತೇನೆ. ವಿಳೇಕೆಯನ್ನು ಹೊಸದಾಗಿಯೇ ಬರೆದಿರುತ್ತೇನೆ. ಇದನ್ನು ಅಚ್ಚಿಗೆ ಸಿದ್ಧಗೊಳಿಸುವವರಲ್ಲಿ ಶ್ರೀಯುತ ಪಿ. ಎ. ನರಸಿಂಹಯ್ಯನವರು, ಪ್ಲೀಡರ್, ಹೊಳೆನರಸೀಪುರ ಇವರ ಮತ್ತು ಅಧ್ಯಾತ್ಮವಿದ್ಯಾನಿಲಯದ ಉಪಾಧ್ಯಾಯರಾದ ಸಾಹಿತ್ಯನೇದಾಂತವಿದ್ವಾನ್ ಬ್ರ|| ಶ್ರೀ|| ಕೆ.|| ಕೃಷ್ಣ ಜೋಯಿಸರ ಸಹಾಯವು ಬಹಳವಾಗಿ ಆಗಿರುತ್ತದೆ.

ಶರೀರಾರೋಗ್ಯವು ಸಂಯಾಗಿಲ್ಲದ ನಿಮಿತ್ತದಿಂದಲೂ ಭಗವದ್ಗೀತಾಭಾಷ್ಯವು ಇದಕ್ಕಿಂತ ಮೊದಲೇ ಪ್ರಕಟವಾಗಬೇಕಾಗಿ ಬಂದ ನಿಮಿತ್ತದಿಂದಲೂ ಈ ಸಂಪುಟವು ಹೊರಕ್ಕೆ ಬರುವದು ಸ್ವಲ್ಪ ತಡವಾಗಿರುತ್ತದೆ. ಇದಕ್ಕಾಗಿ ಓದುಗರ ಕ್ಷಮೆಯನ್ನು ಬೇಡುತ್ತೇನೆ. ಅಚ್ಚಿನ ಮತ್ತು ಬರೆವಣಿಗೆಯ ಲೋಪದೋಷಗಳನ್ನು ತಿಳಿಸಿಕೊಟ್ಟು ಉಪಕಾರನಾಡಬೇಕೆಂದು ವಿದ್ವಾಂಸರಾದ ವಾಚಕರನ್ನು ಪ್ರಾರ್ಥಿಸುತ್ತೇನೆ.

ಅಧ್ಯಾತ್ಮಕುಟೀರ,
ಸರ್ಪಜತು, ಮಾಘ ಬಹುಳ ಸಪ್ತಮಿ
ಯ. ಸು. ಶರ್ಢಾ,

ಪೀಠಿಕೆ

ಮಾಂಡೂಕೋಪನಿಷತ್ತು

ಅಥರ್ವವೇದಕ್ಕೆ ಸೇರಿದ ಉಪನಿಷತ್ತುಗಳಲ್ಲಿ ಮುಂಡಕ, ಪ್ರಶ್ನ, ಮಾಂಡೂಕ್ಯ— ಈ ಮೂರಕ್ಕೆ ನಾತ್ರ ಶ್ರೀಶಂಕರಾಚಾರ್ಯರವರು ಭಾಷ್ಯವನ್ನು ಬರೆದಿರುತ್ತಾರೆ. ಆ ಮೂರರಲ್ಲಿ—ಅಷ್ಟೇ ಅಲ್ಲ, ಆಚಾರ್ಯರು ಭಾಷ್ಯವನ್ನು ಬರೆಯುವದಕ್ಕೆ ಆರಿಸಿ ಕೊಂಡಿರುವ ಉಪನಿಷತ್ತುಗಳಲ್ಲೆಲ್ಲ—ಮಾಂಡೂಕ್ಯವು ತೀರ ಚಿಕ್ಕದಾಗಿರುತ್ತದೆ. ಆದರೂ ಇದು 'ಸರ್ವವೇದಾಂತಾರ್ಥಸಾರಸಂಗ್ರಹ'ವಾಗಿರುವದೆಂದು ಆಚಾರ್ಯರೇ ವರ್ಣಿಸಿರುವ ಶ್ರೀಗೌಡಪಾದಾಚಾರ್ಯರವರ ಕಾರಿಕಾರೂಪವಾದ ವಿನರಣೆಯೂ ಇರುವದರಿಂದವೇದಾಂತದ ಇತಿಹಾಸದ ದೃಷ್ಟಿಯಿಂದ ಈ ಉಪನಿಷತ್ತಿಗೆ ಒಂದು ವಿಶೇಷಮಹತ್ತ್ವವು ಇರುತ್ತದೆ. ಈ ಉಪನಿಷತ್ತು: ಅಥರ್ವವೇದದ ಯಾವ ಭಾಗದಲ್ಲಿದೆ ಎಂಬುದನ್ನು ನಿರ್ಧರಿಸುವದಕ್ಕೆ ನಮಗೆ ಯಾವ ಆಧಾರವೂ ದೊರೆತಿಲ್ಲ, ಆಚಾರ್ಯರು ಆ ವಿಷಯಕ್ಕೆ ತಮ್ಮ ಭಾಷ್ಯದಲ್ಲಿ ಹೇಳಿರುವದೂ ಇಲ್ಲ. ಅವಸ್ಥಾತ್ರಯ ನಿರೂಪಣೆಯ ಮೂಲಕ ಪರನಾರ್ಥವನ್ನು ನಿರ್ಧರಿಸಿ ತಿಳಿಸುವ ಪ್ರಕ್ರಿಯೆಯೊಂದೇ ಈ ಉಪನಿಷತ್ತಿನಲ್ಲಿ ಕಂಡುಬಂದಿರುವದರಿಂದ ಇದು ಆ ವೇದದ ಆರಣ್ಯಕದಲ್ಲಿರಬೇಕೆಂದು ಊಹಿಸುವದಕ್ಕೆ ಅವಕಾಶವಿದೆ.

ಮಾಂಡೂಕ್ಯಕಾರಿಕೆಗಳ ಗ್ರಂಥಕರ್ತರ ಬಗ್ಗೆ ವಿವರಗಳು

ಶ್ರೀಶಂಕರಾಚಾರ್ಯರು ಉಪನಿಷತ್ತಿಗೂ ಭಾಷ್ಯವನ್ನು ಬರೆದು ಕಾರಿಕೆಗಳಿಗೂ ವಿನರಣವನ್ನು ಬರೆದಿರುತ್ತಾರಾದರೂ ತಾವು ಉಪನಿಷತ್ತಿಗೆ ಸ್ವಪ್ರಧಾನವಾಗಿ ಭಾಷ್ಯವನ್ನು ಬರೆದಿದೇನೆಂದು ಹೇಳಿಕೊಂಡಿಲ್ಲ. ಉಪನಿಷತ್ತನ್ನು ವಿವರಿಸುವ ಕಾರಿಕೆಗಳಿಗೇ ಅವರು ಪ್ರಾಧಾನ್ಯವನ್ನು ಕೊಟ್ಟಿರುತ್ತಾರೆ. ಕಾರಿಕೆಗಳು ಪ್ರಕೃತದಲ್ಲಿ ಆಗಮ, ವೈಶಿಷ್ಟ್ಯ, ಆದ್ವೈತ, ಅಲಾತಶಾಂತಿ ಎಂಬ ನಾಲ್ಕು ಪ್ರಕರಣಗಳಾಗಿ ವಿಂಗಡಿಸಿ ಕೊಂಡಿರುತ್ತವೆ. ಒಂದು ಪ್ರಕರಣಕ್ಕಿಂತಲೂ ಮುಂದಿನ ಇನ್ನೊಂದು ಪ್ರಕರಣದಲ್ಲಿ ಹೆಚ್ಚುಹೆಚ್ಚು ಕಾರಿಕೆ (ಶ್ಲೋಕ)ಗಳಿರುತ್ತವೆ. ಇವುಗಳಲ್ಲಿ : ಮೊದಲನೆಯದಾದ ಆಗಮಪ್ರಕರಣವು ಈಗ ಉಪನಿಷತ್ತಿನ ನಡುನಡುವೆ ಭಾಗಭಾಗವಾಗಿ ಹೆಣೆದು ಕೊಂಡಿರುವ ಇಪ್ಪತ್ತೊಂಬತ್ತು ಕಾರಿಕೆಗಳ ಗುಂಪಾಗಿರುತ್ತದೆ. ಮಿಕ್ಕ ಮೂರು ಪ್ರಕರಣಗಳೂ ಸ್ವತಂತ್ರವಾಗಿರುತ್ತವೆ. ತೀರ ದೊಡ್ಡದಾಗಿರುವ, ನೂರು ಕಾರಿಕೆಗಳ,

ಅಲಾತಶಾಂತಿಸ್ತು ಕರಣವು ಗ್ರಂಥದ ಕೊನೆಯಲ್ಲಿದ್ದು ಅದರ ಆದಿಯಲ್ಲಿಯೂ ಅಂತ್ಯದಲ್ಲಿಯೂ ಮಂಗಲಶ್ಲೋಕಗಳಿವೆ. ಬೀಗಿರುವುದರಿಂದ ಉಪನಿಷತ್ತಿನ ವಿಷಯದಲ್ಲಿಯೂ, ಪ್ರಕರಣಗಳ ವಿಷಯದಲ್ಲಿಯೂ ಗ್ರಂಥಕರ್ತೃವಿಚಾರದಲ್ಲಿ ಬಗೆಬಗೆಯ ಅಭಿಪ್ರಾಯಗಳು ವಿದ್ವಾಂಸರುಗಳಲ್ಲಿ ಅಂಕುರಿಸಿರುತ್ತವೆ.

ಮೊದಲನೆಯದಾಗಿ ಈ ನಾಲ್ಕು ಶ್ರೀಶಂಕರಾಚಾರ್ಯರ ಸರನುಗುರುಗಳಾದ ಗೌಡಸಾದರು ಬರೆದ ಪ್ರಕರಣಗಳು ಎಂದು ಅನೇಕ ಅಧ್ಯಯನಗಳ ಮತವಿದೆ. ಎರಡನೆಯದಾಗಿ ಆಗಮಪ್ರಕರಣವೆಂಬುದು ಪೌರುಷೇಯನೇ ಅಲ್ಲನೆಂದೂ ಬ್ರಹ್ಮದೃಷ್ಟವಾದ ಮಂತ್ರಗಳನ್ನು ತಿಳಿವಳಿಕೆಯ ಸಾಧ್ಯಾರ್ಥವಾಗಿ ಉಪನಿಷತ್ತಿನಲ್ಲಿ ಉದಾಹರಿಸಿದೆಯೆಂದೂ ವಾಂಡೂಕ್ಯೋಪನಿಷತ್ತು ಮತ್ತು ಕಾರಿಕೆ-ಎರಡೂ ಶ್ರುತಿಯೇ ಎಂದೂ ಮಧ್ವಾಚಾರ್ಯರು ಅಂಗೀಕರಿಸಿರುತ್ತಾರೆ. ಈ ನಾಲ್ಕು ಪ್ರಕರಣಗಳೂ ವಾಂಡೂಕ್ಯವೂ ಸೇರಿದ ಒಟ್ಟಿಗೆ ಗೌಡಸಾದರ ಕೃತಿ ಎಂದು ಡಾಯ್ಸನ್ ಎಂಬ ಜರ್ಮನ್ ವಿದ್ವಾಂಸನ ಮತವಿದೆ. ಗೌಡಸಾದರ ಪ್ರಕರಣಗಳಲ್ಲಿ, ಅದರಲ್ಲಿಯೂ ನಾಲ್ಕನೆಯ ಪ್ರಕರಣದಲ್ಲಿ, ಬೌದ್ಧರ ಗ್ರಂಥದಲ್ಲಿ ಕಾಣಬರುವ ಅನೇಕ ಪ್ರಕ್ರಿಯೆಗಳು ಕಾಣಬರುತ್ತವೆ; ಗೌಡಸಾದರು ಅಶ್ವಫೋಷ, ನಾಗಾರ್ಜುನ, ಅಸಂಗ, ವಸು ಬಂಧು-ಮುಂತಾದ ಪ್ರಸಿದ್ಧ ಬೌದ್ಧಾಚಾರ್ಯರುಗಳ ತರುವಾಯ ಬಂದವರಾದ್ದರಿಂದ ಅವರೂ ಪ್ರಾಯಶಃ ಒಬ್ಬ ಬೌದ್ಧರೆಂದೋ ಬುದ್ಧನ ಉಪದೇಶದಲ್ಲಿ ಗೌರವವುಳ್ಳ ಆಚಾರ್ಯರೆಂದೋ ಕಲ್ಪಿಸಬೇಕಾಗಿದೆ ಎಂದು ಪ್ರೊಫೆಸರ್ ಸುರೇಂದ್ರನಾಥ ದಾಸಗುಪ್ತ (Prof. S. N. Dasagupta M.A., Ph.D.) ಮುಂತಾದ ಆಧುನಿಕವಿದ್ವಾಂಸರು ಅಭಿಪ್ರಾಯಪಟ್ಟಿರುತ್ತಾರೆ. ಈ ನಾಲ್ಕು ವಿಶ್ವೇತಿಸನ್ನ ಮತಗಳಲ್ಲಿ ಕೊನೆಯ ಮೂರೂ ಕಲ್ಪನಾಮಾತ್ರವೆಂದು ನಮಗೆ ತೋರುತ್ತದೆ. ಈ ಅಭಿಪ್ರಾಯವನ್ನು ಸ್ಪಷ್ಟಪಡಿಸುವವಕ್ಕಾಗಿ ಈಗ ಒಂದೊಂದನ್ನೂ ಸ್ವಲ್ಪ ಸಮಾಲೋಚನೆ ಮಾಡುವೆವು.

ಆಗಮಪ್ರಕರಣವು ಶ್ರುತಿಯೆಂಬುದು ಸರಿಯಲ್ಲ

ಆಗಮಪ್ರಕರಣದ ಕಾರಿಕೆಗಳೂ ಉಪನಿಷತ್ತಿನ ಭಾಗವೆಂಬುದಕ್ಕೆ ಮಧ್ವಾಚಾರ್ಯರು ಕೊಟ್ಟಿರುವ ಪ್ರಮಾಣವೇನು? ಎಂಬುದನ್ನು ಮೊದಲು ಸಮಾಲೋಚನೆ ಮಾಡೋಣ. ಆ ಆಚಾರ್ಯರು ಉದಾಹರಿಸಿರುವ ಆಧಾರವು ಬ್ರಹ್ಮತರ್ಕವೆಂಬ ಗ್ರಂಥವೊಂದು, ಗರುಡಪುರಾಣವೊಂದು. ಬ್ರಹ್ಮತರ್ಕವೆಂಬ ಗ್ರಂಥವು ಈಗ ಸಿಕ್ಕುವದಿಲ್ಲ; ಆ ಗ್ರಂಥವನ್ನು ಮತ್ತೆ ಯಾವ ಆಚಾರ್ಯರೂ ಪ್ರಮಾಣವೆಂದು ಘೋಷಿಸಿಯೂ ಇಲ್ಲ. ಪುರಾಣಗಳಲ್ಲಿ ಆಗಿಂದಾಗ್ಗೆ ಎಷ್ಟು ಹೊಸ ಶ್ಲೋಕಗಳಾದರೂ

ಸೇರುವ ಸಂಭವವಿರುವುದರಿಂದ ಗರುಡಪುರಾಣವನ್ನು ಪ್ರಕೃತವಿಷಯಕ್ಕೆ ಪ್ರಮಾಣವಾಗಿ ಹಿಡಿಯುವ ಮುಂಚೆ ನಾವು ಮತ್ತೆ ಯಾರಾದರೂ ಈ ಕಾರಿಕೆಗಳನ್ನು ಉಪನಿಷತ್ತುಗಳೆಂದು ಎಣಿಸಿದಾರೆಯೆ? ಎಂಬುದನ್ನು ವಿಚಾರಿಸಬೇಕಾಗಿದೆ. ಆದರೆ ಮಧ್ವಾಚಾರ್ಯರಿಗಿಂತ ಹಿಂದೆ ಯಾರೊಬ್ಬರೂ ಹಾಗೆಂದು ಎಣಿಸಿದ್ದಕ್ಕೆ ಆಧಾರವಿರುವುದಿಲ್ಲ. ಶಂಕರಾಚಾರ್ಯರು ತಾವು ನಾಲ್ಕು ಪ್ರಕರಣಗಳಿಗೆ ವ್ಯಾಖ್ಯಾನವನ್ನು ಬರೆಯುವೆವೆಂದು (೧, ೩) ಕಂಠೋಕ್ತವಾಗಿ ಹೇಳಿರುತ್ತಾರೆ; ಅವರ ಶಿಷ್ಯರಾದ ಸುರೇಶ್ವರರು ಆಗಮಪ್ರಕರಣದಿಂದ ಎರಡು ಕಾರಿಕೆಗಳನ್ನು ಗೌಡಪಾದರು ಬರೆದವು ಎಂದು ತಮ್ಮ ನೈಷ್ಯನ್ಯಾಸಿದ್ಧಿ ಎಂಬ ವೇದಾಂತಪ್ರಕರಣದಲ್ಲಿ ಉದಾಹರಿಸಿರುತ್ತಾರೆ. ಮಧ್ವಾಚಾರ್ಯರಿಗಿಂತ ಈಚಿನ ಕೆಲವರು ಅದ್ವೈತವೇದಾಂತಿಗಳುಕೂಡ ಆಗಮಪ್ರಕರಣವನ್ನು ಶ್ರುತಿಯೆಂದು ಕರೆದಿರುವುದುಂಟು; ಆದರೆ ಅವರು ಆ ತಮ್ಮ ಅಭಿಪ್ರಾಯಕ್ಕೆ ಋಷಿಗಳ ಆಧಾರವನ್ನೂ ಕೊಟ್ಟಿರುವುದಿಲ್ಲ. ಈ ವಿಷಯದಲ್ಲಿ ರಾನಾನುಜಾಚಾರ್ಯರ ಅಭಿಪ್ರಾಯವೇನೋ ತಿಳಿಯುವಂತಿಲ್ಲ; ಅವರ ಅನುಯಾಯಿಗಳಾದ ಕೂರನಾರಾಯಣರು ಮಧ್ವಾಚಾರ್ಯರನ್ನೇ ಅನುಸರಿಸಿರುತ್ತಾರೆ. ಹೀಗಿರುವುದರಿಂದ ಆಗಮಪ್ರಕರಣವು ಉಪನಿಷತ್ತೆಂಬುದಕ್ಕೆ ನಮಗೆ ಸಂಬಂಧಪಟ್ಟ ಪ್ರಮಾಣವೇನೂ ಈವರೆಗೆ ದೊರೆತಿಲ್ಲವೆಂದು ಹೇಳಬೇಕಾಗಿದೆ.

ಮಾಂಡೂಕ್ಯೋಪನಿಷತ್ತು ಗೌಡಪಾದರ ಕೃತಿ ಎಂಬ ವಾದದಲ್ಲಿ ಹುರುಳಿಲ್ಲ

ಎರಡನೆಯದಾಗಿ ಮಾಂಡೂಕ್ಯೋಪನಿಷತ್ತನ್ನು ಶಂಕರಾಚಾರ್ಯರು ಉಪನಿಷತ್ತೆಂದು ಭಾವಿಸಿದ್ದರೆಂಬುದಕ್ಕೆ ಪ್ರಮಾಣವಿಲ್ಲವೆಂದೂ ಗೌಡಪಾದರೇ ಆ ಗ್ರಂಥಭಾಗವನ್ನು ಬರೆದಿರಬಹುದೆಂದೂ ಡಾಯ್ಸನ್ ಎಂಬ ಸಾಕ್ಷಾತ್ಪ್ರವಿದ್ವಾಂಸನು ಊಹಿಸಿರುತ್ತಾನೆ. “ವೇದಾಂತಾರ್ಥಸಾರಸಂಕ್ಷಿಪ್ತಭೂತಮಿದಂ ಪ್ರಕರಣಚತುಷ್ಟಯಮ್ ಓಮಿತ್ಯೇತದಕ್ಷರಮ್ ಇತಿ ಆರಭ್ಯತೇ” (೧) ಎಂಬ ಭಾಷ್ಯವಾಕ್ಯದಲ್ಲಿ ಮಾಂಡೂಕ್ಯವೂ ಪ್ರಕರಣಚತುಷ್ಟಯದಲ್ಲಿ ಸೇರಿದೆಯೆಂಬ ಸೂಚನೆ ಇದೆ; ಆಚಾರ್ಯರು ಮಾಂಡೂಕ್ಯವನ್ನು ಶ್ರುತಿಯೆಂದು ಎಲ್ಲಿಯೂ ಉದಾಹರಿಸಿಲ್ಲ-ಎಂಬ ಎರಡು ಯುಕ್ತಿಗಳೇ ಆತನ ಊಹೆಗೆ ಊರುಗೋಲು. ಆದರೆ ಮಾಂಡೂಕ್ಯವನ್ನು ಗೌಡಪಾದಕೃತಿಯೆಂದು ಆಚಾರ್ಯರು ಮತ್ತೆಲ್ಲಿಯೂ ಉದಾಹರಿಸಿರುವುದು ಕಂಡು ಬಂದಿರುವುದಿಲ್ಲ. ಡಾಯ್ಸನ್ನನು ತೋರಿಸಿರುವ ವಾಕ್ಯದಲ್ಲಿ ‘ಓಮಿತ್ಯೇತದಕ್ಷರಮ್’ ಎಂಬ (ಉಪನಿಷತ್ತು) ಆದಿಯಾಗಿರುವ ಪ್ರಕರಣಚತುಷ್ಟಯವು’ ಎಂದೂ ಅರ್ಥವನ್ನು ಮಾಡುವುದಕ್ಕೆ ಬರುತ್ತದೆ. ಆಗಮಪ್ರಕರಣದ (೧-೧೬) ಒಂದು ಕಾರಿಕೆಯನ್ನೂ ಅದ್ವೈತಪ್ರಕರಣದ (೩-೧೫) ಒಂದು ಕಾರಿಕೆಯನ್ನೂ ಸಂಪ್ರದಾಯವಿದ್ವರ

ವಚನವೆಂದು (ಸೂ. ಭಾ. ೧-೪-೧೪, ೨-೧-೯) ಉದಾಹರಿಸಿರುತ್ತಾರೆ. " ಅತ್ಯೈತೇ ಶ್ಲೋಕಾ ಭವನ್ತಿ " ಎಂದು ಉದಾಹರಿಸಿರುವ ಶ್ಲೋಕಗಳಂತೆ ಉಪನಿಷತ್ತನ್ನೂ ಗೌಡಪಾದರೇ ಬರೆದಿದ್ದರೆ ವ್ಯಾಖ್ಯೆಯಗದ್ಯಭಾಗವು ಸಂಕ್ಷಿಪ್ತವಾಗಿಯೂ, ವ್ಯಾಖ್ಯಾನ ರೂಪವಾಗಿರುವ ಪದ್ಯಭಾಗವು ವಿಸ್ತಾರವಾಗಿಯೂ ಇರುವುದಕ್ಕೆ ಕಾರಣವೇನೆಂಬುದು ಗೊತ್ತಾಗುವಂತಿಲ್ಲ; ಗದ್ಯಭಾಗವನ್ನು ವಿಸ್ತರಿಸಿ ಅಲ್ಲಿ ಹೇಳಿದ್ದನ್ನೇ ಪದ್ಯದಲ್ಲಿ ಸಂಗ್ರಹಿಸುವ ಪದ್ಧತಿಯು ಸಂಸ್ಕೃತಗ್ರಂಥಕರ್ತೃಗಳಲ್ಲಿರುವಂತೆ ಅದಕ್ಕೆ ವಿಪರೀತವಾದ ಪದ್ಧತಿಯು ಕಂಡುಬರುವದಿಲ್ಲ. ಇದ್ದೆಲ್ಲದರ ಜೊತೆಗೆ ರಂಕರಾಜಾರ್ಯರ ಸಾಕ್ಷಾತ್ಪ್ರಾಪ್ತಿಯಾದ ಸುರೇಶ್ವರರು ಮಾಂಡೂಕ್ಯವನ್ನು ಶ್ರುತಿ ಎಂದು ಕಂಠೋಕ್ತವಾಗಿ ಕರೆದಿರುವುದು **ಬೃಹದಾರಣ್ಯಕರ್ತೃಕದಲ್ಲಿ** (ಬೃ. ವಾ ೨-೮-೨೬) ಕಂಡುಬರುತ್ತದೆ. ಹೀಗಿರುವುದರಿಂದ ಮಾಂಡೂಕ್ಯವು ಶ್ರುತಿ ಎಂದೂ ಆಗಮಾದಿಸ್ತಕರಣ ಚತುಷ್ಟಯವೂ ಒಬ್ಬ ಗ್ರಂಥಕರ್ತನ ಕೃತಿಯೆಂದೂ ಭಾವಿಸುವುದಕ್ಕೆ ಯಾವ ಅಡ್ಡಿಯೂ ಕಾಣುವದಿಲ್ಲ.

ಗೌಡಪಾದರು ಬೌದ್ಧರೆಂಬ ವಾದದ ಜೊಳ್ಳುತನ

ಮಾಂಡೂಕ್ಯೋಪನಿಷದ್ವ್ಯಾಖ್ಯಾನ್ಯಕ್ಕೂ ಕಾರಿಕೆಯ ವ್ಯಾಖ್ಯಾನಕ್ಕೂ ಟೀಕೆಯನ್ನು ಬರೆದಿರುವ **ಆನಂದಗಿರಿ** ಎಂಬಾತನು ತಾನು ಗೌಡಪಾದೀಯಭಾಷ್ಯಕ್ಕೆ ವ್ಯಾಖ್ಯಾನವನ್ನು ಬರೆದಿರುವರಾಗಿ (ಪು. ೧) ಹೇಳಿಕೊಂಡಿರುತ್ತಾನೆ. ಮಾಂಡೂಕ್ಯವು ಶ್ರುತಿಯೆಂದೂ (ಪು. '೪, ೮). ಪ್ರಕರಣಚತುಷ್ಟಯವು ನಾರಾಯಣಪ್ರಸಾದದಿಂದ ಗೌಡಪಾದಾಚಾರ್ಯರು ಸಂಪಾದಿಸಿದ ವಿಷ್ಣುಯ ಫಲವೆಂದೂ (ಪು. ೨, ೧೫೭)^೧ ಹೇಳಿರುತ್ತಾನೆ. ಈ ಸಾಂಪ್ರದಾಯಿಕಕಥೆಯು ಆನಂದಗಿರಿಗಿಂತ ಪೂರ್ವದಲ್ಲಿಯೇ ಇದ್ದಿರಬೇಕೆಂಬುದು ಸ್ಪಷ್ಟವಾಗಿರುತ್ತದೆ. ಹೀಗಿದ್ದರೂ **ವ್ಯಾಲಿಸನ್ (Walleesen)** ಎಂಬಾತನು ಅಲಾತಶಾಂತಿಪ್ರಕರಣದಲ್ಲಿ **ಭಾವವಿನೀಕನೆಂಬ** ಬೌದ್ಧನು ಬರೆದ **ತರ್ಕಜ್ವಾಲಾ** ಎಂಬ ಗ್ರಂಥದಲ್ಲಿ ಕಾಣುವ ಶ್ಲೋಕಗಳ ಛಾಯೆಯುಳ್ಳ ಹಲವು ಶ್ಲೋಕಗಳಿರುವುದರಿಂದ ಗೌಡಪಾದನೆಂಬ ಹೆಸರಿನ ಒಬ್ಬ ಗ್ರಂಥಕರ್ತನಿದ್ದನೆಂಬುದೇ ಸಂಶಯಗ್ರಸ್ತವೆಂದು ಅಭಿಪ್ರಾಯಪಟ್ಟಿರುತ್ತಾನೆ. ಪ್ರೊಫೆಸರ್ ದಾಸಗುಪ್ತರವರು ಗೌಡಪಾದರಿಗೆ ಬೌದ್ಧರ ಪ್ರಕ್ರಿಯೆಯಲ್ಲಿ ಸಹಾನುಭೂತಿಯಿತ್ತೆಂದು ಅಭಿಪ್ರಾಯಪಟ್ಟಿರುವುದನ್ನು ಆಗಲೆ ತಿಳಿಸಿರುತ್ತೇವೆ. ಸುರೇಶ್ವರರೇ ಮುಂತಾದವರು ಕಾರಿಕೆಗಳು

1. ಗದ್ಯವೂ ಆಗಮಪ್ರಕರಣವೂ ಉಪನಿಷತ್ತೇ ಎಂಬವರೂ ಇಲ್ಲಿ ಉದಾಹರಿಸಿರುವ ಶ್ಲೋಕಗಳು ಏತಕ್ಕೆ ಇಷ್ಟು ವಿವರವಾಗಿವೆ ಎಂಬುದಕ್ಕೆ ಕಾರಣವನ್ನು ಕೊಡುವುದಕ್ಕೆ ಆಗುವಂತಿಲ್ಲ. ಏಕೆಂದರೆ ಉಪನಿಷತ್ತುಗಳ ಪದ್ಧತಿಯು ಇದಕ್ಕೆ ವಿಪರೀತವಾಗಿರುತ್ತದೆ.
2. ಇಲ್ಲಿ ತೋರಿಸಿರುವ ಪುಟಸಂಖ್ಯೆಗಳು ಪೂನಾದಲ್ಲಿ ಆನಂದಾಶ್ವಮನುಷ್ಯನಾಲಯದಲ್ಲಿ ಅಚ್ಚಾಗಿಸಿರುವ ಮಾಂಡೂಕ್ಯಭಾಷ್ಯಪುಸ್ತಕದವುಗಳು.

ಗೌಡಪಾದರ ಕೃತಿಯೇ ಎಂದು ಸ್ಪಷ್ಟವಾಗಿ ಹೇಳಿರುವುದನ್ನು ಕಡಿಗಣಿಸುವುದಕ್ಕೆ ಈ ಆಧುನಿಕ ವಿದ್ವಾಂಸರಿಗೆ ಯಾವ ಆಧಾರವಿದೆಯೋ ನಮಗೆ ತಿಳಿಯದು. ಶಂಕರಾಚಾರ್ಯರು ತಮ್ಮ ಭಾಷ್ಯದ ಕೊನೆಯಲ್ಲಿ ತಮ್ಮ 'ಪರಮಗುರು'ಗಳನ್ನು ಸ್ಮರಿಸಿರುವುದನ್ನು ನಾವು ಅಲಕ್ಷಿಸುವಂತಿಲ್ಲ. ಕಾರಿಕಾಕಾರರಿಗೆ ಗೌಡಪಾದರೆಂಬ ಹೆಸರಿನಿಂದ ಇಲ್ಲವೋ ಎಂಬ ಸಂಶಯವುಂಟಾದರೂ ಆಗಬಹುದು; ಏಕೆಂದರೆ ಅವರು ಗೌಡದೇಶದವರೆಂಬ ಕಾರಣದಿಂದಲೂ ಗೌಡಪಾದರೆಂಬ ಹೆಸರು ಪ್ರಸಿದ್ಧವಾಗಿರುವುದಕ್ಕೆ ಸಾಕು. ಆದರೆ ಕಾರಿಕಾಕಾರರ ಮತಕ್ಕೂ ಬೌದ್ಧರ ಸಿದ್ಧಾಂತಕ್ಕೂ ಇರುವ ತಾರತಮ್ಯವು ಮಾತ್ರ ಅಸಡ್ಡೆ ಮಾಡುವಷ್ಟು ಅಸ್ಪಷ್ಟವಾಗಿಲ್ಲ. ಅಲಾತ ಶಾಂತಿಪ್ರಕರಣದಲ್ಲಿ ಗೌಡಪಾದರವರು ಬೌದ್ಧರ ಯುಕ್ತಿಗಳನ್ನೇ ಬಹಳವಾಗಿ ಉಪಯೋಗಿಸಿಕೊಂಡು ಮಿಕ್ಕವರ ಮತಗಳನ್ನು ಒಂಡಿಸಿರುವುದರಿಂದಲೂ ಬೌದ್ಧ ಗ್ರಂಥಗಳಲ್ಲಿರುವ ಹಲವು ಪಾರಿಭಾಷಿಕ ಶಬ್ದಗಳನ್ನು ಉಪಯೋಗಿಸಿರುವುದರಿಂದಲೂ ನಮ್ಮ ದೇಶದಲ್ಲಿಯೂ ಕೆಲವರು ಅವಿವೇಕಿಗಳು ಕಾರಿಕಾಕಾರರನ್ನು **ಪ್ರಚ್ಯನ್ನ ಬೌದ್ಧರು** ಎಂದು ಕರೆದಿರುತ್ತಾರೆ. ಆದ್ದರಿಂದ ಮಾಂಡೂಕ್ಯಕಾರಿಕೆಯ ಪ್ರಕ್ರಿಯೆಯಲ್ಲಿ ಬೌದ್ಧಮತದ ಸಾಂಕರ್ಯವಿದೆ ಎಂಬ ಶಂಕೆಯನ್ನು ತೊಲಗಿಸಿ ತತ್ತ್ವಜಿಜ್ಞಾಸುಗಳಿಗೆ ವೇದಾಂತದ ಅಸಾಧಾರಣ ಪ್ರಕ್ರಿಯೆಯನ್ನು ಮನಗಾಣಿಸುವುದಕ್ಕಾಗಿ ಇಲ್ಲಿ ಇಡಿಯ ಗ್ರಂಥದ ವಿಷಯವನ್ನು ವಿಭಾಗವಾಡಿ ಸಂಗ್ರಹವಾಗಿ ತಿಳಿಸುವೆವು.

ಆಗಮಪ್ರಕರಣ

ಮಾಂಡೂಕ್ಯೋಪನಿಷತ್ತನ್ನು ವಿವರಿಸುವುದಕ್ಕಾಗಿ ಸಾಂಪ್ರದಾಯಿಕಕ್ರಮವನ್ನನುಸರಿಸುವುದರಿಂದ ಈ ಪ್ರಕರಣಕ್ಕೆ ಈ ಹೆಸರು ಬಂದಿರುತ್ತದೆ. ಈ ಪ್ರಕರಣದಲ್ಲಿ ಅವಸ್ಥಾತ್ರಯದ ನಿರೂಪಣೆಯಿದೆ. ಎಚ್ಚರದ ಆತ್ಮನು **ವಿಶ್ವನು**, ಎಂದರೆ ಇಡಿಯ ಸ್ಥೂಲಪ್ರಪಂಚವನ್ನೇ ಉಪಾಧಿಯಾಗುಳ್ಳ ಆತ್ಮನು; ಕನಸಿನ ಆತ್ಮನು **ತೇಜಃನು** ಅಥವಾ **ಹಿರಣ್ಯಗರ್ಭನು**, ಇಡಿಯ ಸೂಕ್ಷ್ಮಪ್ರಪಂಚವನ್ನೇ ಉಪಾಧಿಯಾಗುಳ್ಳವನು; ತನಿವಿದ್ರಿಯ ಆತ್ಮನು **ಪ್ರಾಜ್ಞನು** ಅಥವಾ **ಅನ್ಯಾಕೃತನು**, ಜಗತ್ತಿಗೆಲ್ಲ ಕಾರಣವಾಗಿರುವಾತನು. ಹೀಗೆ ಒಬ್ಬ ಆತ್ಮನೇ ಮೂರು ಬಗೆಯಾಗಿ ತೋರುತ್ತಾನೆ (೧-೧). ಈ ಅವಸ್ಥೆಗಳಲ್ಲಿ ಒಂದೊಂದರಲ್ಲಿಯೂ ಜ್ಞೇಯರಾಶಿಯೆಲ್ಲ ಅಡಗಿರುವುದರಿಂದ ಈ ವಿಶ್ವಾದಿಗಳು ಆತ್ಮನ ಒಂದೊಂದು ಪಾದವೆನಿಸಿವರು. ಆದರೆ ಆತ್ಮನ ಪರಮಾರ್ಥರೂಪವು ಈ ಮೂರಕ್ಕಿಂತಲೂ ಅತ್ಯಂತ ವಿಲಕ್ಷಣವಾಗಿರುತ್ತದೆ (೧-೧೦ ರಿಂದ ೧೫). ಈ ಮೂರೂ ಆತ್ಮನಲ್ಲಿ ಅನಾದಿಮಾಯೆಯಿಂದ ತೋರುತ್ತಿರುವ ಅಸತ್ಯವಾದ ರೂಪಗಳು; ಅವು ನಿಜವಾಗಿರುವದಿಲ್ಲ (೧-೧೬). ಈ ಆತ್ಮತತ್ತ್ವವು ವಾಚ್ಯವಾಚಕಭಾವರಹಿತವಾಗಿರುವುದರಿಂದ ಇದನ್ನು **ಓಂಕಾರನೆಂದೂ ಆತ್ಮನೆಂದೂ**

ಕರೆಯುವರು. ಈ ಓಂಕಾರವು ಅಥವಾ ಆತ್ಮನು ಪ್ರಸಂಚೋಪಶಮನಾದ ಶಿವನೇ (೧-೨೪೦ರಿಂದ ೨೯) ಎಂಬುದು ಆಗಮಪ್ರಕರಣದ ಸಾರವು. ಇಲ್ಲಿರುವ ಅವಸ್ಥಾತ್ರಯ ಪ್ರಕ್ರಿಯೆಯನ್ನೇ ಅಲಾತಶಾಂತಿಪ್ರಕರಣದಲ್ಲಿ (೪-೮೭ರಿಂದ ೯೦) ಉಪಸಂಹಾರ ಮಾಡಿರುವುದರಿಂದ ಈ ಎರಡು ಪ್ರಕರಣಗಳಿಗೂ ಪ್ರತಿಪಾದ್ಯವಿಷಯವು ಒಂದೇ ಎಂದು ಸಿದ್ಧವಾಗುತ್ತದೆ. ಅವಸ್ಥಾತ್ರಯಗಳ ಮೂಲಕ ಆತ್ಮವಾದವನ್ನು ಸ್ಥಾಪಿಸುವ ಈ ಪ್ರಕ್ರಿಯೆಯು ಬೌದ್ಧರಿಗೆ ಸ್ವಲ್ಪವೂ ಒಪ್ಪಿಲ್ಲ.

ವೈತಥ್ಯಪ್ರಕರಣ

ಎಚ್ಚರಕನಸುಗಳೆಂಬ ಅವಸ್ಥೆಗಳೆರಡೂ ಎಲ್ಲಾ ಬಗೆಯಿಂದಲೂ ಸಮಾನವಾಗಿರುವನೆಂದು ಸಾಧಿಸಿದ ಬಳಿಕ (೨-೧೦ರಿಂದ ೧೦) ಆತ್ಮನಲ್ಲಿಯೇ ದ್ವೈತವೆಲ್ಲವೂ ಕಲ್ಪಿತವಾಗಿರುವದೆಂದು (೨-೧೧ರಿಂದ ೩೮) ತೋರಿಸಿಕೊಟ್ಟಿರುತ್ತದೆ. ಆತ್ಮನು ಪ್ರಸಂಚಾಧ್ಯಾಸಕ್ಕೆ ಅಧಿಷ್ಠಾನವೆಂಬ ಈ ವಾದವೂ ಬೌದ್ಧರ ನೈರಾತ್ಮ್ಯವಾದಕ್ಕೆ ವಿರುದ್ಧವಾಗಿರುತ್ತದೆ.

ಅದ್ವೈತಪ್ರಕರಣ

ಈ ಪ್ರಕರಣದಲ್ಲಿ ಬ್ರಹ್ಮವು ಚೇತನಾಚೇತನರೂಪವಾಗಿ ಜನಿಸಿರುವದೆಂದೂ ಜೀವರು ಉಪಾಸನೆಯಿಂದ ಬ್ರಹ್ಮಸ್ವರೂಪವನ್ನು ಪಡೆಯುವರೆಂದೂ ವಾದಿಸುತ್ತಿದ್ದವರ ಜಾತಬ್ರಹ್ಮವಾದವನ್ನು ಖಂಡಿಸಿ ಶ್ರುತಿಯಲ್ಲಿ ಹೇಳಿರುವ ಸೃಷ್ಟಿಯು ಜೀವಪರಮಾತ್ಮರ ಐಕ್ಯವನ್ನು ತಿಳಿಸುವದಕ್ಕೆ ಉಪಾಯಮಾತ್ರವು ಎಂದು ಸಾಧಿಸಿರುತ್ತದೆ. (೩-೧ರಿಂದ ೨೭). ಬ್ರಹ್ಮವು ಮಾಯೆಯಿಂದ ಜಗದ್ರೂಪವಾಗಿ ಹುಟ್ಟಬಹುದು; ಆದರೆ ಅಸತ್ತು ನಿಜವಾಗಿಯಾಗಲಿ ಮಾಯೆಯಿಂದಲಾಗಲಿ ಹುಟ್ಟಲೇ ಆರದು ಎಂದು ಸತ್ಕಾರ್ಯರೂಪವಾದ ಸ್ವಮತವನ್ನು ಸ್ಪಷ್ಟಪಡಿಸಿದೆ (೩-೨೭, ೨೮). ಆತ್ಮನೇ ಸತ್ಯನೆಂಬುದನ್ನು ಅರಿತರೆ ಮನಸ್ಸು ಅಮನಸ್ಸಾಗುತ್ತದೆ ಎಂಬುದನ್ನು ತೋರಿಸಿಕೊಟ್ಟಿದೆ (೩-೨೯ರಿಂದ ೩೯). ಮನೋನಿಗ್ರಹದಿಂದಲೂ ಈ ತತ್ತ್ವವನ್ನು ಮಧ್ಯಮಾಧಿಕಾರಿಗಳು ಕಂಡುಕೊಳ್ಳಬಹುದೆಂದು ಉಪದೇಶಿಸಿದೆ (೩-೪೦ರಿಂದ ೪೬). ಹೀಗೆ ಶ್ರುತ್ಯರ್ಥವನ್ನು ವಿಚಾರಮಾಡಿ ಯುಕ್ತಿಯಿಂದ ಅದ್ವೈತವನ್ನು ಸ್ಥಾಪಿಸುವ, ಮತ್ತು ಅಸತ್ಕಾರ್ಯವಾದವನ್ನು ಸ್ಪಷ್ಟೋಕ್ತಿಯಿಂದ ತಿರಸ್ಕರಿಸಿ ಸದ್ವಿವರ್ತನಾದವನ್ನು ಅಂಗೀಕರಿಸುವ, ಈ ಪ್ರಕರಣವು ಯಾವ ಬೌದ್ಧನಿಗೂ ಒಪ್ಪಾಗಲಾರದು.

ಅಲಾತಶಾಂತಿಪ್ರಕರಣ

ಈ ಪ್ರಕರಣದಲ್ಲಿ ಜ್ಞಾತೃಜ್ಞೇಯಜ್ಞಾನಗಳ ಅಭೇದವನ್ನು ಉಪಕ್ರಮದಲ್ಲಿಯೂ, ಉಪಸಂಹಾರದಲ್ಲಿಯೂ (೪-೧, ೪-೯೯) ಮಂಗಳರೂಪವಾಗಿ ಹೇಳಿರುತ್ತದೆ. ದ್ವೈತಿಗಳು ಒಬ್ಬರಿಗೊಬ್ಬರು ವಿರುದ್ಧವಾಗಿ ನಾದಿಸುತ್ತಿರುವುದರಿಂದಲೂ ಅವರಲ್ಲಿ ಯಾರೊಬ್ಬರ ಯುಕ್ತಿಯನ್ನೂ ಪ್ರತಿಪಕ್ಷದವರು ಒಪ್ಪುವ ಹಾಗಿರುವುದಿಲ್ಲವಾದ್ದರಿಂದಲೂ ದ್ವೈತದರ್ಶನಗಳು ಮಿಥ್ಯೆ. ಪರಮಾರ್ಥವನ್ನು ಹೇಳುವ ಅದ್ವೈತದರ್ಶನವು ಯಾವದಕ್ಕೂ ವಿರುದ್ಧವಲ್ಲ (೩-೧೭, ೧೮) ಎಂದು ಅದ್ವೈತಪ್ರಕರಣದಲ್ಲಿ ಸೂತ್ರರೂಪವಾಗಿ ಹೇಳಿದ್ದದ್ದನ್ನು ಇಲ್ಲಿ ವಿಸ್ತಾರವಾಗಿ ವರ್ಣಿಸಿ ಅಜಾತಿವಾದವನ್ನು ಸ್ಥಾಪಿಸಿರುತ್ತದೆ (೪-೨ ರಿಂದ ೨೩). ಹೊರಗಿನ ವಿಷಯವು ಸತ್ಯವೆಂದು ಒಪ್ಪುವ ವೈಭಾಷಿಕಸೌತ್ರಾಂತಿಕರ ಮತವನ್ನು ಒಳಗಿನ ವಿಜ್ಞಾನವನ್ನು ಮಾತ್ರ ಒಪ್ಪುವ ವಿಜ್ಞಾನವಾದಿಗಳ ದೃಷ್ಟಿಯಿಂದ ಖಂಡಿಸಿ (೪-೨೪ ರಿಂದ ೨೭) ಅದೇ ಯುಕ್ತಿಯಿಂದ ವಿಜ್ಞಾನವಾದವನ್ನೂ ಖಂಡಿಸಿ (೪-೨೮) ಅಜಾತಿವಾದವನ್ನು ವಿಸ್ತಾರವಾಗಿ ಪ್ರತಿಪಾದಿಸಿರುತ್ತದೆ (೪-೨೯ ರಿಂದ ಮುಂದಕ್ಕೆ). ಅವಿದ್ಯಾದಿಗಳು ಒಂದರಿಂದ ಒಂದು ಹುಟ್ಟುವವೆಂಬ ಬೌದ್ಧರ ಪ್ರತೀತ್ಯಸಮುತ್ಪಾದಕ್ಕೂ ಅದ್ವಿತೀಯಾತ್ಮನಿಗೆ ಹುಟ್ಟಿಂಜುದೇ ಪರಮಾರ್ಥವಾಗಿಲ್ಲ ಎಂಬ ಅಜಾತಿವಾದಕ್ಕೂ ಯಾವ ಸಂಬಂಧವನ್ನೂ ಹೇಳುವದಕ್ಕೆ ಯಾರಿಂದಲೂ ಆಗಲಾರದು.

ವಾಂಡೂಕೈಕಾರಿಕೆಗೂ ಬೌದ್ಧಗ್ರಂಥಗಳಿಗೂ ಪ್ರಕ್ರಿಯಾಸಾಮ್ಯವನ್ನು ಕಂಡಿರುವ ಈಗಿನ ವಿಮರ್ಶಕರು ಕಾರಿಕೆಗೆ ಶಂಕರಾಚಾರ್ಯರು ಬರೆದಿರುವ ವ್ಯಾಖ್ಯಾನವನ್ನು ಲೆಕ್ಕಕ್ಕೆ ತೆಗೆದುಕೊಂಡಿರುವುದಿಲ್ಲ. ಭಾಷ್ಯಕಾರರು ತಿಳಿದೋ ತಿಳಿಯದೆಯೋ ಕಾರಿಕೆಗೆ ಬೇರೊಂದು ತೆರನಾದ ಅರ್ಥವನ್ನೇಕೆ ಮಾಡಿರಬಾರದು?—ಎಂದು ಯುಕ್ತಿಪ್ರಧಾನರಾದವರು ಶಂಕಿಸಬಹುದಷ್ಟೆ. ಅಂಥವರ ಶಂಕೆಯನ್ನು ತೊಲಗಿಸುವದಕ್ಕಾಗಿ ನಾವು ಭಾಷ್ಯವನ್ನು ಬಿಟ್ಟು ಬರಿಯ ಗೌಡಪಾದಕಾರಿಕೆಯ ವಿಮರ್ಶೆಯಿಂದಲೇ ಕಾರಿಕೆಗೂ ಬೌದ್ಧರಗ್ರಂಥಗಳಲ್ಲಿರುವ ಪ್ರಕ್ರಿಯೆಗೂ ಯಾವ ಸಂಬಂಧವೂ ಇಲ್ಲವೆಂದು ಮೇಲೆ ತೋರಿಸಿಕೊಟ್ಟಿರುತ್ತೇನೆ. ಭಾಷ್ಯಕಾರರ ಅಭಿಪ್ರಾಯವನ್ನು ಮನದಂದರಂತೂ ಕಾರಿಕೆಯು ವೇದಾಂತಪ್ರಸ್ಥಾನತ್ರಯದ ಪ್ರಕ್ರಿಯೆಯನ್ನೇ ಯುಕ್ತಿಯಿಂದಲೂ ಸಾಧಿಸಿರುತ್ತದೆ—ಎಂಬುದು ಸುಸ್ಪಷ್ಟವಾಗಿರುತ್ತದೆ. ವಾಂಡೂಕೈಕಾರಿಕೆಗಳಿಗೂ ಬೌದ್ಧಗ್ರಂಥಗಳಿಗೂ ಕೆಲಕೆಲವು ಕಡೆಗಳಲ್ಲಿ ಶಬ್ದಸಾಮ್ಯವು ಕಂಡುಬರುವದು ನಿಜ; ಆದರೆ ಆ ಶಬ್ದಗಳಿಗೆ ಅರ್ಥಸಾಮ್ಯವಿರುವುದಿಲ್ಲ. ಬಾದರಾಯಣಸೂತ್ರದಲ್ಲಿ 'ಪ್ರಧಾನ', 'ಪ್ರತ್ಯಕ್ಷ', 'ಅನುಮಾನ' ಮುಂತಾದ ದರ್ಶನಾಂತರದ ಪಾರಿಭಾಷಿಕ ಶಬ್ದಗಳನ್ನು ವೇದಾಂತಕ್ಕೆ ಒಪ್ಪಾದ ರೀತಿಯಿಂದ ಸ್ಪರ್ಶಿಸಿರುವಂತೆ ಗೌಡಪಾದರೂ

ಬೌದ್ಧರ ಶಬ್ದಗಳನ್ನು ವೇದಾಂತಕ್ಕೆ ಅನುಗುಣವಾದ ಬೇರೆಯ ಅರ್ಥದಲ್ಲಿಯೇ ಉಪಯೋಗಿಸಿರುತ್ತಾರೆ. ಕುತೂಹಲಿಗಳಾದ ವಾಚಕರ ಸಲುವಾಗಿ ಇಂಥ ಶಬ್ದಗಳನ್ನೂ ವಾಕ್ಯಗಳನ್ನೂ ಪರಿಶಿಷ್ಟದಲ್ಲಿ ಕೊಟ್ಟು ಈ ಅರ್ಥಭೇದವನ್ನು ತೋರಿಸಿರುತ್ತೇನೆ. ಈ ಪ್ರಕರಣದಲ್ಲಿ ಬೌದ್ಧರ ಯುಕ್ತಿಗಳಿಂದ ಮಿಕ್ಕ ವಾದಿಗಳ ಮತವನ್ನು ಖಂಡಿಸಿ ಬೌದ್ಧರನ್ನೂ ಆ ಯುಕ್ತಿಗೇ ಸಿಕ್ಕಿಸಿಕೊಂಡು ಖಂಡಿಸಿರುವುದರಿಂದ ಈ ಸಂದರ್ಭದಲ್ಲಿ ಬೌದ್ಧರ ಯುಕ್ತಿಗಳೂ ಕೆಲವು ಕಾಣಬರುವುದು ಸೋಜಿಗವಲ್ಲ. ಅಶ್ವಘೋಷ, ನಾಗಾರ್ಜುನ-ಮುಂತಾದ ಬೌದ್ಧರು ಗೌಡಪಾದರಿಗಿಂತ ಹಿಂದಿನವರೋ ಈಚಿನವರೋ ಎಂಬ ವಾದಗ್ರಸ್ತವಿಷಯವನ್ನು ನಾವು ಇಲ್ಲಿ ಚರ್ಚಿಸಬೇಕಾದದ್ದಿಲ್ಲ. ಗೌಡಪಾದರೇ ಆ ಬೌದ್ಧರಿಗಿಂತ ಈಚಿನವರೆಂದು ಹೇಳುವವರೂ ಮೇಲೆ ಹೇಳಿದ ಅಭಿಪ್ರಾಯಕ್ಕೆ ಒಪ್ಪಿಗೆಯನ್ನು ಕೊಡಬೇಕಾಗುತ್ತದೆ. ಏಕೆಂದರೆ ಪ್ರತಿಪಕ್ಷವನ್ನು ಖಂಡಿಸುವಾಗ ಅವರವರ ಪರಿಭಾಷೆಗಳನ್ನೂ ಯುಕ್ತಿಗಳನ್ನೂ ಬಳಸಿದ ಮಾತ್ರದಿಂದಲೇ ಆ ಪ್ರತಿಪಕ್ಷವನ್ನು ಒಪ್ಪಿದ ಹಾಗಾಗುವದೆಂದು ಯಾರೂ ಹೇಳುವದಕ್ಕೆ ಬರುವದಿಲ್ಲ.

ಅಲಾತಶಾಂತಿಪ್ರಕರಣವು ಒಂದು ಸ್ವತಂತ್ರ ಗ್ರಂಥವೆ ?

ಈ ಪ್ರಕರಣದಲ್ಲಿ ಮೊದಲೂ ಕೊನೆಯಲ್ಲಿಯೂ ಮಂಗಲಶ್ಲೋಕಗಳಿರುವುದು, ಬೌದ್ಧರ ವಚನಗಳನ್ನೂ ಯುಕ್ತಿಗಳನ್ನೂ ಹೇರಳವಾಗಿ ಉಪಯೋಗಿಸಿರುವುದು—ಇಷ್ಟುಮಾತ್ರದಿಂದ ಇದು ಹಿಂದಿನ ಮೂರುಪ್ರಕರಣಗಳಿಗೆ ಸಂಬಂಧವಿಲ್ಲದ ಒಂದು ಬೇರೆಯ ಗ್ರಂಥವೆಂದು ಕೆಲವರು ಊಹಿಸುತ್ತಾರೆ. ಈ ವಾದದ ಪೊಕ್ಕುತನವೂ ಮೇಲೆ ಹೇಳಿರುವ ಯುಕ್ತಿಗಳಿಂದಲೇ ಸ್ಪಷ್ಟವಾಗುತ್ತದೆ. ಶಂಕರಾಚಾರ್ಯರವರ ಈ ಪ್ರಕರಣವನ್ನು 'ಶಾಸ್ತ್ರ' ವೆಂದು ಕರೆದಿರುತ್ತಾರೆ (೪-೧; ೪-೧೦೦). ಆದರೆ ಅಷ್ಟು ಮಾತ್ರದಿಂದ ಇದು ಬೇರೊಂದು ಗ್ರಂಥವೆಂದು ಹೇಳಲಾಗುವದಿಲ್ಲ; ಹಾಗೆ ಹೇಳಿದರೆ ನಾಲ್ಕು ಪ್ರಕರಣಗಳಿಗೂ ಭಾಷ್ಯವನ್ನು ಬರೆಯುವುದಾಗಿ ಆವರೇ ಪ್ರಾರಂಭದಲ್ಲಿ ಮಾಡಿರುವ ಪ್ರತಿಜ್ಞೆಗೆ ವಿರುದ್ಧವಾಗುತ್ತದೆ. ಆದ್ದರಿಂದ ಗೀತೆಯ ಹದಿನೈದನೆಯ ಅಧ್ಯಾಯವನ್ನು ಗೀತಾಶಾಸ್ತ್ರದ ಸಾರವೆಂಬರ್ಥದಲ್ಲಿ 'ಶಾಸ್ತ್ರ' ವೆಂದು (ಗೀ. ೧೫-೨೦) ಕರೆದಿರುವಂತೆಯೇ ಇಲ್ಲಿಯೂ ಮಾಂಡೂಕ್ಯೋಪನಿಷದ್ರೂಪವಾದ ಶಾಸ್ತ್ರದ ಸಾರವನ್ನು ತಿಳಿಸುವ ಈ ಪ್ರಕರಣವನ್ನು ಭಾಷ್ಯಕಾರರು 'ಶಾಸ್ತ್ರ' ವೆಂದು ಕರೆದಿರುತ್ತಾರೆ—ಎಂದು ಭಾವಿಸಬೇಕಾಗಿದೆ. ಮಿಕ್ಕ ಮೂರು ಪ್ರಕರಣಗಳಲ್ಲಿರುವ ಅರ್ಥವನ್ನೇ ಈ ಪ್ರಕರಣದಲ್ಲಿ ಉಪಸಂಹಾರಮಾಡಿರುತ್ತದೆ ಎಂಬುದನ್ನು ನಾವು ಆಗಲೇ ತಿಳಿಸಿಕೊಟ್ಟಿರುವುದರಿಂದ ಈ ವಿಚಾರವನ್ನು ಇಲ್ಲಿಗೆ ನಿಲ್ಲಿಸುವೆವು.

ಬೌದ್ಧ ದರ್ಶನಕ್ಕೂ ಉಪನಿಷತ್ತೇ ಮೂಲವು

ಚೆನ್ನಾಗಿ ನೋಡಿದರೆ ಬೌದ್ಧ ಮತವು ಯುಕ್ತಿಯ ಬಲದಿಂದ ಪ್ರಸಾರವಾಗುವುದಕ್ಕೂ ಉಪನಿಷತ್ತೇ ಪರಂಪರೆಯಿಂದ ಕಾರಣವಾಯಿತೆಂದು ಹೇಳಬೇಕಾಗುತ್ತದೆ. ಏಕೆಂದರೆ ಬೌದ್ಧ ರಲ್ಲಿ ಮೊದಮೊದಲು ಯುಕ್ತೀಪ್ರಧಾನವಾದ ಗ್ರಂಥಗಳು ಇರಲೇ ಇಲ್ಲ; 'ದ್ವಾದಶನಿದಾನ ಅಥವಾ ಭವಚಕ್ರ', 'ಶೀಲ', 'ಸಮಾಧಿ', 'ಪ್ರಜ್ಞಾ'— ಇವುಗಳನ್ನೇ ಅವರು ಮುಖ್ಯವಾಗಿ ಉಪದೇಶಿಸುತ್ತಿದ್ದರು. ಆತ್ಮನಿಲ್ಲವೆಂಬ ವಾದವೇ ಅವರ ಅಸಾಧಾರಣಮತ. ಅದರೂ ಕ್ರಿ. ಶ. ೧ನೆಯ ಶತಮಾನದಿಂದೀಚೆಗೆ ಪ್ರಪಂಚನಿರಾಕರಣಯುಕ್ತಿಯು ಅವರಲ್ಲಿ ಬಲವಾಯಿತು. ಇದಕ್ಕೆ ಕಾರಣವೇನೆಂದರೆ **ಅಶ್ವಘೋಷನೆಂಬ** ಬ್ರಾಹ್ಮಣನು ವಾದದಲ್ಲಿ ಜಿತನಾಗಿ ಬೌದ್ಧಮತಕ್ಕೆ ಸೇರಿದ ಬಳಿಕ ಅವನು 'ತಥಾತಾ' ಎಂಬ ಹೊಸ ಸಿದ್ಧಾಂತವೊಂದನ್ನು ತೆಗೆದನು. ನಮ್ಮಲ್ಲಿ ಸಂಸಾರ್ಯಾಂಶವೋದದು, 'ಭೂತತಥಾತಾ' (ಇದ್ದದ್ದು ಇದ್ದಂತೆಯೇ ಇರುವುದು) ಎಂಬ ಅಂಶವೊಂದು—ಹೀಗೆ ಎರಡು ಅಂಶಗಳಿರುವವೆಂದೂ ಸಂಸಾರವು ಅಸತ್ಯವೆಂದೂ 'ತಥಾತಾ' ಎಂಬುದು ಸತ್ಯವೆಂದಾಗಲಿ ಅಸತ್ಯವೆಂದಾಗಲಿ ಹೇಳುವದಕ್ಕೆ ಬಾರದ ಸ್ವರೂಪವುಳ್ಳದ್ದೆಂದೂ ಅವನು ವಾದಿಸಿದನು. ಉಪನಿಷತ್ತಿನ ಕೊಟಿಸ್ಥನಿರ್ವಿಷ್ಣೋತ್ಪನ್ನಾದಕ್ಕೆ ಇದು ಎಷ್ಟು ಹತ್ತಿರವಿರುವದೆಂಬುದನ್ನು ಹೇಳಬೇಕಾದದ್ದೇ ಇಲ್ಲ. ಅಶ್ವಘೋಷನ ತರುವಾಯ ಅವನ ವಾದವು ಬಲಪಡಲಿಲ್ಲ. 'ಲಂಕಾವತಾರ' ವೇ ಮುಂತಾದ ಗ್ರಂಥಗಳಲ್ಲಿ 'ತಥಾಗತಗರ್ಭ' ಎಂಬ ನಾನಾಂತರದಿಂದ ಇದೇ ಅಭಿಪ್ರಾಯವನ್ನು ತಿಳಿಸಿದೆಯಾದರೂ ಆತ್ಮನುಂಟೆಂದು ನಂಬುವ ಅಜ್ಞರಿಗಾಗಿ ಈ ವಾದವನ್ನು ಮೊದಲನೆಯ ಭೂಮಿಕೆಯಾಗಿ ಉಪದೇಶಿಸಿದೆಯೆಂದೂ ಇದು ಪರಮಾರ್ಥವಲ್ಲವೆಂದೂ ಅಲ್ಲಿ ಸ್ಪಷ್ಟವಾಗಿ ಹೇಳಿಬಿಟ್ಟಿದೆ. ಇದು ಹಾಗಿರಲಿ. ಅಶ್ವಘೋಷನ ತರುವಾಯ ಬಂದ ವಾದಿಗಳೆಲ್ಲರೂ ಪ್ರಪಂಚನಿರಾಕರಣವಾದವನ್ನು ಬಿಳಿಯಿಸುತ್ತಾ ಹೋದರು. ನಾಗಾರ್ಜುನ, ಚಂದ್ರಕೀರ್ತಿ ಮೊದಲಾದವರು ಹೊಸಯುಕ್ತಿಗಳನ್ನು ಜೋಡಿಸಿ ಈ ವಾದಕ್ಕೆ ಬಲವನ್ನು ಕೊಟ್ಟರು. ಅಂತೂ ಉಪನಿಷತ್ತಿನಲ್ಲಿಂದ ಬ್ರಹ್ಮಸತ್ಯತ್ವವಾದ, ಜಗನ್ನಿತ್ಯಾತ್ಮವಾದ—ಎಂಬ ಎರಡು ವಾದಗಳಲ್ಲಿ ಎರಡನೆಯದು ಬೌದ್ಧ ರಮೂಲಕವಾಗಿ ಪಕ್ವವಾಯಿತು. ಅವರು ಉಪನಿಷತ್ಪ್ರಮಾಣವನ್ನು ಇಟ್ಟುಕೊಳ್ಳಲಿಲ್ಲವಾದ್ದರಿಂದ ಬ್ರಹ್ಮಸತ್ಯತ್ವವನ್ನು ಪ್ರತಿಪಾದಿಸುವ ಪ್ರಧಾನವಾದಕ್ಕೆ ಅವರಲ್ಲಿ ಇಂಬು ದೊರೆಯದೆ ಹೋಯಿತು.

ಬೌದ್ಧರು ಪ್ರಪಂಚನಿರಾಕರಣವಾದದಲ್ಲಿ ನಿವೃಣರು. ಜಗತ್ತು ಸತ್ಯವೆಂದು ನಮ್ಮ ಅನುಭವದಲ್ಲಿರುವಾಗ ಅದನ್ನು ಇಲ್ಲವೆನ್ನಬಹುದೆ? ಎಂಬ ಶಂಕೆಗೆ ಜಡರು ಅನುಭವದಲ್ಲಿದೆ ಎನ್ನುವ ಜಗತ್ತಿನ ವಿಷಯಕ್ಕೆ ಬಗೆಬಗೆಯ ವಿಕಲ್ಪಗಳನ್ನು ಹಾಕಿ

ಯಾವದೋಂದು ವಿಕಲ್ಪವೂ ತರ್ಕದ ಹೊಡೆತಕ್ಕೆ ನಿಲ್ಲುವಂತಿಲ್ಲವೆಂದು ತೋರಿಸಿ ಕೊಡುವದೇ ಬೌದ್ಧರ ಮುಖ್ಯಯುಕ್ತಿ. ಈ ಯುಕ್ತಿಯನ್ನೇ ಶ್ರೀಗೌಡವಾದಾಚಾರ್ಯರು ಅಲಾತಶಾಂತಿಯಲ್ಲಿ ಉಪಯೋಗಿಸಿಕೊಂಡು ಅದರಿಂದಲೇ ಬೌದ್ಧರ ಪ್ರಕ್ರಿಯೆಯನ್ನೂ ನಿರಾಕರಣಮಾಡಿ ದ್ವೈತವಾದವನ್ನೆಲ್ಲ ಬಂಧಿಸಿ ವೈದಿಕತರ್ಕದ ಮಹತ್ವವನ್ನು ತೋರಿಸಿಕೊಟ್ಟಿರುತ್ತಾರೆ. ಈ ಗುಟ್ಟನ್ನರಿಯದ ವಿಮರ್ಶಕಂಮನರು ಗೌಡವಾದರ ವೇದಾಂತದಲ್ಲಿ ಬೌದ್ಧ ಮತದ ಸಾಂಕರ್ಯವಿದೆ ಎಂದು ಭ್ರಮಿಸಿರುತ್ತಾರೆ.

ಕಾರಿಕೆಯ ಮೇಲಿನ ಶಾಂಕರಭಾಷ್ಯ

ಗೌಡವಾದರ ಕಾರಿಕೆಯು ಬಹು ಪ್ರಾಚೀನವಾಗಿರುವದರಿಂದ ಇದರ ಒಂದು ಭಾಗವನ್ನು ಉಪನಿಷತ್ತೆಂದೂ ಇನ್ನೊಂದು ಭಾಗವನ್ನು ಬೌದ್ಧರ ಪ್ರಕರಣವೆಂದೂ ಭ್ರಮಿಸುವಂತಾಗಿದೆ ಎಂದು ಆಗಲೇ ತಿಳಿಸಿದ್ದಾಗಿದೆಯಷ್ಟೆ. ಈ ಪ್ರಕರಣ ಚತುಷ್ಟಯಕ್ಕೆ ಶಂಕರಾಚಾರ್ಯರ ಭಾಷ್ಯವು ಇಲ್ಲದಿದ್ದರೆ ವೇದಾಂತಿಗಳೂ ಇದರ ನಿಜವನ್ನು ತಿಳಿಯುವದು ಕಷ್ಟವಾಗುತ್ತಿತ್ತೆಂಬುದು ನಿರ್ದಯ. ಏಕೆಂದರೆ ಶಂಕರರಿಗಿಂತ ಕೆಲವರು ಹಿಂದಿನವರು ವಸ್ತುತಂತ್ರವಾದ ಜ್ಞಾನವನ್ನೇ ಪ್ರಧಾನವಾಗಿ ಪ್ರತಿಪಾದಿಸುವ ಈ ಗ್ರಂಥಕ್ಕೂ ಉಪಾಸನಾಪರವಾಗಿ ವ್ಯಾಖ್ಯಾನಮಾಡುತ್ತಿದ್ದರೆಂಬುದಕ್ಕೆ ನಮಗೆ ಬೃಹದಾರಣ್ಯಕಭಾಷ್ಯವಾರ್ತಿಕದಲ್ಲಿ ಅಧಾರವು ಸಿಕ್ಕುತ್ತದೆ. ಆ ವಾರ್ತಿಕದಲ್ಲಿ ವೈತಘ್ರಪ್ರಕರಣದ ಉಪನೆಯ ಶ್ಲೋಕವನ್ನೂ, ಅದ್ವೈತಪ್ರಕರಣದ ಉಪನೆಯ ಶ್ಲೋಕವನ್ನೂ ಜ್ಞಾನಾಭ್ಯಾಸಪರವಾಗಿ ಭಾವಿಸಿ ಉದಾಹರಿಸುತ್ತಿದ್ದವರ ಮತವನ್ನು (ಬೃ. ವಾ. ೪-೪-೨೨೮, ೨೨೯) ಬಂಧಿಸಿರುತ್ತದೆ. ಕಾರಿಕೆಯ ವೇದಾಂತವಿಷಯಕ್ಕೆ ಈಗಲೂ ಅದ್ವೈತಿಗಳಲ್ಲಿಯೇ ಹಲವು ವಿಚಿತ್ರವಾದ ಮತಭೇದಗಳು ಕಂಡುಬರುತ್ತವೆ. ಈ ಕಾರಣದಿಂದ ಕಾರಿಕಾಭಾಷ್ಯದಲ್ಲಿರುವ ಕೆಲವು ಮುಖ್ಯ ವಿಚಾರಗಳನ್ನು ಇಲ್ಲಿ ವಾಚಕರ ಲಕ್ಷ್ಯಕ್ಕೆ ತರುವುದು ಅವಶ್ಯವೆಂದು ನಮಗೆ ತೋರುತ್ತದೆ. ಕಾರಿಕೆಯಲ್ಲಿ ಅಡಗಿರುವ ಸಿದ್ಧಾಂತದ ತತ್ವವನ್ನು ಅರಿತುಕೊಳ್ಳಬೇಕೆಂಬ ಜಿಜ್ಞಾಸುಗಳಿಗೆ ಇದರಿಂದ ಪ್ರಯೋಜನವಾಗುವದೆಂದು ನಮ್ಮ ನಂಬಿಕೆ.

ಅದ್ವೈತವು ಶಾಸ್ತ್ರಸಿದ್ಧವೋ, ತರ್ಕಸಿದ್ಧವೋ?

ಇಡೀ ಜಗತ್ತಿನ ತಿರುಳನ್ನು ವೇದಾಂತದಲ್ಲಿ ಬ್ರಹ್ಮವೆಂದು ಕರೆದಿರುತ್ತದೆ. ಬ್ರಹ್ಮವು ನಮ್ಮೆಲ್ಲರಿಗೂ ಆತ್ಮನಾಗಿರುತ್ತದೆ, ಅದು ಅದ್ವಿತೀಯವಾಗಿ ನಿರ್ವಿಶೇಷವಾಗಿರುತ್ತದೆ ಎಂಬುದು ವೇದಾಂತಸಿದ್ಧಾಂತವು. ಈ ಸಿದ್ಧಾಂತವು ಉಪನಿಷತ್ತುಗಳಿಂದಲೇ ತಿಳಿಯಬರುವದೆಂದೂ ಪ್ರತ್ಯಕ್ಷದಿಂದಲಾಗಲಿ ಅನುಮಾನದಿಂದಲಾಗಲಿ

ಅದನ್ನು ತಿಳಿಯುವದಕ್ಕೆ ಆಗುವದಿಲ್ಲವೆಂದೂ ಅವರು ಹೇಳುತ್ತಾರೆ. ಬ್ರಹ್ಮವು ಉಪನಿಷದ್ರೂಪವಾದ ಶಾಸ್ತ್ರವೊಂದರಿಂದಲೇ ತಿಳಿಯಬರತಕ್ಕದ್ದೆಂದು ತಿಳಿಸುವದಕ್ಕೆ 'ಔಪನಿಷದ' ಎಂಬ ವಿಶೇಷಣವನ್ನು ಶ್ರುತಿಯಲ್ಲಿ ಉಪಯೋಗಿಸಿರುತ್ತದೆ; 'ಶಾಸ್ತ್ರಯೋನಿ' ಎಂಬ ವಿಶೇಷಣವನ್ನು ಬ್ರಹ್ಮಸೂತ್ರದಲ್ಲಿ ಉಪಯೋಗಿಸಿರುತ್ತದೆ. ಇದೆಲ್ಲವೂ ತರ್ಕಪ್ರಧಾನರಾದ ಈಗಿನವರಿಗೆ ಪಿದುಡವಾಗಿ ತೋರುತ್ತದೆ. ವೇದವನ್ನು ನಂಬುವವರಿಗೆ ಬ್ರಹ್ಮವು ಶಾಸ್ತ್ರೈಕವೇದ್ಯವಾಗಿರಬಹುದು; ಆದರೆ ವೇದ ಪ್ರಾಮಾಣ್ಯದಲ್ಲಿ ಶ್ರದ್ಧೆಯಿಲ್ಲದ ಬೌದ್ಧರೇ ಮುಂತಾದವರು ಹಾಗೆಂದು ಒಪ್ಪಿಯಾರ? ಇಲ್ಲ. ಈ ಕಾರಣದಿಂದ ಗೌಡವಾದರು ವೇದಪ್ರಾಮಾಣ್ಯವನ್ನು ಹಿಡಿದು ಆಗಮ ಪ್ರಕರಣದಲ್ಲಿ ಪರಮಾರ್ಥವನ್ನು ತಿಳಿಸಿಕೊಟ್ಟು ಅದನ್ನು ನಂಬದವರಿಗಾಗಿ ಮಿಕ್ಕ ಮೂರು ಪ್ರಕರಣಗಳಲ್ಲಿ ಕೇವಲ ಯುಕ್ತಿಯಿಂದಲೇ ತಮ್ಮ ಸಿದ್ಧಾಂತವನ್ನು ಸಾಧಿಸಿರುತ್ತಾರೆ, ಶಂಕರಾಚಾರ್ಯರೂ ಹಾಗೆಂದೇ ಬರೆದಿರುತ್ತಾರೆ-ಎಂಬುದು ಈ ತರ್ಕಪ್ರಿಯರ ಮತವು.

ಶಂಕರಭಾಷ್ಯವನ್ನು ನಿಯಾಗಿ ಸರಿಶೀಲಿಸಿದ ಇರುವದರಿಂದಲೂ ಪ್ರಮಾಣ ತರ್ಕಗಳ ಸ್ವಭಾವತಾರತಮ್ಯವನ್ನು ಅರಿತುಕೊಳ್ಳದೆ ಇರುವದರಿಂದಲೂ ಈ ವಿಚಿತ್ರಾಭಿಪ್ರಾಯವು ಹೊರಬಿದ್ದಿರುತ್ತದೆ ಎಂದು ನಮಗೆ ತೋರುತ್ತದೆ. ಏಕೆಂದರೆ ಶ್ರುತಿಯುಕ್ತಿಗಳೆರಡರಿಂದಲೂ ತಾವು ಅದ್ವೈತವನ್ನು ಸ್ಥಾಪಿಸಿರುವದಾಗಿ ಶಂಕರಾಚಾರ್ಯರು ಬಾಯಿಬಿಟ್ಟು ಹೇಳಿರುವ ವಚನಗಳು ಕಾರಿಕಾಭಾಷ್ಯದಲ್ಲಿ ನಾಲ್ಕು ಪ್ರಕರಣಗಳಲ್ಲಿಯೂ ಸಿಕ್ಕುತ್ತವೆ. ಹೇಗೆಂದರೆ:

(೧) ಪ್ರಥಮಂ ಪ್ರಕರಣಮ್ ಆಗಮಪ್ರಧಾನಮ್ (ಭಾ. ಭಾ. ೩).

(೨) ಆಗಮನಾತ್ರಂ ತತ್ | ತತ್ರ ಉಪಪತ್ತ್ಯಾಪಿ ದ್ವೈತಸ್ಯ ನೈತಥ್ಯಂ ಶಕ್ಯತೇ ಅನಧಾರಯಿತುಮ್ ಇತಿ ದ್ವಿತೀಯಂ ಪ್ರಕರಣಂ ಅರಭ್ಯತೇ (ಭಾ. ಭಾ. ೭೫).

(೩) ಅದ್ವೈತಂ ಕಿನಾಗಮನಾತ್ರೇಣ ಪ್ರತಿಪತ್ತವ್ಯಮ್, ಅಹೋಸ್ವಿತ್ ತರ್ಕೇಣಾಪಿ ಇತಿ? ಅತ ಆಹ-ಶಕ್ಯತೇ ತರ್ಕೇಣಾಪಿ ಜ್ಞಾತುಮ್ | ತತ್ ಕಥಮ್ ಇತಿ ಅದ್ವೈತಪ್ರಕರಣಮ್ ಅರಭ್ಯತೇ (ಭಾ. ಭಾ. ೧೨೭).

(೪) ಶಾಸ್ತ್ರೋಪಪತ್ತಿಭ್ಯಾನ್ ಅನಧಾರಿತತ್ವಾತ್ ಅದ್ವಯಾತ್ಮದರ್ಶನಂ ಸನ್ಯುಗ್ಧರ್ಶನಮ್ | ತದ್ಬಾಹ್ಯತ್ವಾತ್ ಮಿಥ್ಯಾದರ್ಶನಮ್ ಅನ್ಯತ್ (ಭಾ. ಭಾ. ೧೬೦).

(೫) ಓಜ್ಜಾರನಿರ್ಣಯದ್ವಾರೇಣ ಆಗಮತಃ ಪ್ರತಿಜ್ಞಾತಸ್ಯ ಅದ್ವೈತಸ್ಯ ಬಾಹ್ಯವಿಷಯಭೇದವೈತಫ್ಯಾಚ್ಚ ಸಿದ್ಧಸ್ಯ, ಪುನಃ ಅದ್ವೈತೇ ಶಾಸ್ತ್ರಯುಕ್ತಿಭ್ಯಾಂ ಸಾಕ್ಷಾತ್ ನಿರ್ಧಾರಿತಸ್ಯ “ಏತತ್ತದುತ್ತಮಂ ಸತ್ಯಮ್” (೩-೪೮) ಇತಿ ಉಪಸಂಹಾರಃ ಕೃತಃ ಅನ್ತೇ | ತಸ್ಯೈತಸ್ಯ ಆಗಮಾರ್ಥಸ್ಯ ಅದ್ವೈತದರ್ಶನಸ್ಯ ಪ್ರತಿಪಕ್ಷಭೂತಾಃ ದ್ವೈತಿನಃ ವೈನಾಶಿಕಾಶ್ಚ |.....(ಭಾ. ಭಾ. ೨೧೨).

ಇಲ್ಲಿ ಐದನೆಯ ವಾಕ್ಯದಲ್ಲಿ ಅದ್ವೈತದರ್ಶನವು ‘ಆಗಮಾರ್ಥ’ವೆಂದೇ ಉಪಸಂಹಾರಮಾಡಿರುವುದನ್ನು ನಾವು ಲಕ್ಷ್ಯದಲ್ಲಿಡಬೇಕು ; ಏಕೆಂದರೆ ಅದ್ವೈತವನ್ನು ಯುಕ್ತಿಯಿಂದಲೂ ಸಾಧಿಸಿದ್ದರೂ ಅವಕ್ಕೆ ಮುಖ್ಯವಾಗಿ ಆಗಮವೇ ಪ್ರಮಾಣವೆಂಬುದು ಇದರಿಂದ ಸ್ಪಷ್ಟವಾಗುತ್ತದೆ. ಆಗಮಪ್ರಕರಣದಲ್ಲಿ ಮಾತ್ರವಲ್ಲದೆ ಮಿಕ್ಕಮೂರು ಪ್ರಕರಣಗಳಲ್ಲಿಯೂ (೨-೩೧, ೩-೧೧, ೩-೧೨, ೪-೯೦) ಉಪನಿಷತ್ತುಗಳನ್ನು ಉದಾಹರಿಸಿರುತ್ತದೆ. ತರ್ಕಪ್ರಧಾನವಾಗಿರುವ ಆ ಪ್ರಕರಣಗಳಲ್ಲಿ ಯುಕ್ತಿಗೆ ಹೆಚ್ಚಿನ ಸ್ಥಾನವಿರುವದೆಂಬುದು ನ್ಯಾಯವಾಗಿರುತ್ತದೆ.

ಶಾಸ್ತ್ರಪ್ರಮಾಣವನ್ನು ಹಿಡಿದು ವಾದಿಸಿದರೆ ಮಿಕ್ಕ ವಾದಿಗಳಿಗೆ ಸಿದ್ಧಾಂತವು ಒಪ್ಪಾಗುವದು ಹೇಗೆ? ಎಂದು ಆಕ್ಷೇಪಿಸಬಾರದು. ಏಕೆಂದರೆ ಶ್ರುತಿವಾಕ್ಯವನ್ನು ಪ್ರಮಾಣವೆಂದು ನಂಬುವ ಪ್ರಸಂಗವೇನೂ ಇಲ್ಲ. ಕರ್ಮಕಾಂಡದಲ್ಲಿ ಈ ಪ್ರಸಕ್ತಿಯು ಬರುತ್ತದೆಯಾದರೂ ಜ್ಞಾನಕಾಂಡದ ವಸ್ತುಬೋಧಕವಾಕ್ಯಗಳು ವಸ್ತುವು ಸಾರಿಯಾದ ಜ್ಞಾನವನ್ನೇ ಉಂಟುಮಾಡುವವರಿಂದ ಅವನ್ನು ಯಾರೂ ಅಲ್ಲಗಳೆಯುವ ಹಾಗಿಲ್ಲ. ಹಾಗಿದ್ದರೆ ತರ್ಕವೇತಕ್ಕೆ? ಎಂದು ಕೇಳಬಹುದು. ಪ್ರಮಾಣದಿಂದಂಟಾಗುವ ಅನುಭವವನ್ನು ತರ್ಕದಿಂದ ಶೋಧನಮಾಡಿಯೇ ಒಪ್ಪಬೇಕೆಂಬುದು ನೈಯಾಯಿಕರ ತತ್ವವು. ಆದ್ದರಿಂದ ಪ್ರತ್ಯಕ್ಷಾದಿಪ್ರಮಾಣಗಳಿಂದ ತಿಳಿದು ಬರುವುದನ್ನು ತರ್ಕದಿಂದ ಪರೀಕ್ಷಿಸಿದ ಬಳಿಕವೇ ಒಪ್ಪುವಂತೆ ಆಗಮಪ್ರಮಾಣದಿಂದ ತಿಳಿದುಬಂದದ್ದನ್ನೂ ತರ್ಕದಿಂದ ಶೋಧನಮಾಡಿ ನಿರ್ಧರಿಸಬೇಕಾದದ್ದು ಯುಕ್ತವಾಗಿದೆ. ಶಾಸ್ತ್ರವು ಬೋಧಕವು, ತರ್ಕವು ಶೋಧಕವು. ಆದ್ದರಿಂದಲೇ ಆಚಾರ್ಯರು ಆಗಮೋಪಪತ್ತಿಗಳಿಂದ ಸಿದ್ಧವಾಗುವದೇ ಕೊನೆಗೂ ನಿಲ್ಲುವ ಪರಮಾರ್ಥವೆಂದು ತಮ್ಮ ಮಿಕ್ಕ ಭಾಷ್ಯಗಳಲ್ಲಿಯೂ ಬರೆದಿರುತ್ತಾರೆ.

ಶಾಸ್ತ್ರವು ಪರಮಾರ್ಥವನ್ನು ತಿಳಿಸುವ ಬಗೆ

ಶಾಸ್ತ್ರವು ಆತ್ಮರೂಪವಾಗಿರುವ ಬ್ರಹ್ಮವನ್ನು ಹೇಗೆ ತಿಳಿಸುತ್ತದೆ? ಎಂಬ ಪ್ರಶ್ನೆಗೆ ಆಚಾರ್ಯರು ಕೊಟ್ಟಿರುವ ಉತ್ತರವು ನಿಮಿಶನಿಯವಾಗಿರುತ್ತದೆ.

ದಲ್ಲಿ ಯಾವ ರಬ್ಬಸ್ತು ಸೃಷ್ಟಿಸಿಹುತ್ತವೂ ಇಲ್ಲವಾದ್ದರಿಂದ ಅದನ್ನು ಯಾವ
 10. ದಲೂ ತಿಳಿಸುವದಕ್ಕೆ ಆಗುವದಿಲ್ಲ (ಭಾ. ಭಾ. ೩೫). ಆದ ರಿಂದ ಆದರಲ್ಲಿ
 ತಿಳಿವೆಕೆಯಿಂದ ಕಾಣಬರುವ ಯಾವ ವಿಶೇಷವೂ ಇಲ್ಲವೆಂದು ಹೇಳುವ
 ಕನೇ ರಾಸ್ತುವು ಅದನ್ನು ತಿಳಿಸಿಕೊಡುತ್ತದೆ (ಭಾ. ಭಾ. ೩೪, ೧೧೫).
 ಇಲ್ಲಿ ಅವಸ್ಥಾತ್ಮಯನಿಸುತ್ತದಿಂದ ಅಂತಃಪುಟ್ಟವನೇ ಮುಂತಾದ ಧರ್ಮಗಳು
 ವಾಗುವವು. ಈ ಅಧ್ಯಾರೋಪವನ್ನು ಅಲ್ಲಗಳೆಯುವದರಿಂದಲೇ ಅನ್ಯ
 ಧರ್ಮವನ್ನು ತಿಳಿಸಿಕೊಡಬೇಕಾಗಿದೆ : ಒಗೆಗೆ ಅಲ್ಲಗಳೆಯುವದು ಅತ್ಯನು ಅವಸ್ಥಾ
 15. ವೆಂದು ತಿಳಿಸುವದಕ್ಕೆ ಹೊರತು ಅವಸ್ಥಾ ಮಾರಿಯವೆಂಬ ಬೇರೊಂದು ಅವಸ್ಥಾ
 ವನವೆಂದು ತಿಳಿಸುವದಕ್ಕೆಲ್ಲ (ಭಾ. ಭಾ. ೩೬). ಅಷ್ಟೈವವು ಚಿಹ್ನಾ ಸುಸಿವ
 20. ಳೆ ಆಗಿ ಅಧ್ಯಾತ್ಮವಾದ ದೈವ್ಯತನುಕಲ್ಪಗಳೆಲ್ಲ ಭ್ರಾಂತಿಯ ಹಾಕಿಗೆ ಹಗ್ಗದಂತೆ
 ಹೊಗಿರುವದರಿಂದಲೂ ಅಧ್ಯಾರೋಪವಾದದ್ದನ್ನು ಅಲ್ಲಗಳೆಯುವದರಿಂದಲೇ
 25. ಚಿಹ್ನಾನವು ಅವಶ್ಯವಾಗಿ ಉಂಟಾಗುತ್ತದೆ : ಅತ್ಯನ್ವರೂಪವು ಅರೋಪಿತ
 ಧರ್ಮ ಸಿಕ್ಕಲ್ಪಗಳೆಲ್ಲ ಅನುಗತವಾಗಿರುವದರಿಂದ ಅತ್ಯನ್ವರೂಪದ ಸ್ವಭಾವ
 30. ಹೂವದಾಗಿ ಉಂಟುನಾ ಡಬೇಕಾದದ್ದೇನೂ ಇರುವದಿಲ್ಲ (ಭಾ. ಭಾ. ೧೧೬).
 ಇಲ್ಲಿ ಇಂಥವೊಂದು ಧರ್ಮವಿಲ್ಲ ಎಂದು ತಿಳಿಸಿದರೆ ಅದಕ್ಕೆ ವಿರುವವಾದ
 35. ವೊಂದು ಇದೆ ಎಂಬ ಅಭಿಪ್ರಾಯವೇನೂ ರಾಸ್ತಕ್ಕೆ ಇರುವದಿಲ್ಲ : ಸಿಕ್ಕೆಂದರೆ
 ಇಲ್ಲಿ ಯಾವ ಧರ್ಮವೂ ಸಿಕ್ಕುವಾಗಿರುವದು ಕಂಡುಬರುವದಿಲ್ಲ (ಭಾ. ಭಾ. ೧೧೭).

ಆದ್ದರಿಂದ ರಾಸ್ತಕ್ಕೆ ಅನ್ವೇಷಯನ ಅಷ್ಟಾನವನ್ನು ಕಳೆಯುವದೊಂದೇ
 40. ವು. ಯಾವ ಪ್ರಮಾಣವೇ ಆಗಲಿ, ಪ್ರಮೇಯದ ಅಜ್ಞಾನವನ್ನು
 45. ಋನವದೊಂದೇ ಕೆಲಸವನ್ನು ಮಾಡೀತೇ ಹೊರತು ಇದರ ಜೊತೆಗೆ
 50. ಯವನ್ನು ವಿಷಯಾಕರಿಸಿ ಬೆಳಗುವದೆಂಬ ಮತ್ತೊಂದು ವ್ಯಾಪಾರವೂ
 55. ಕ್ಕೆ ಇರುವದೆಂದು ತಿಳಿಯುವದು ತಪ್ಪು ; ವಿಷಯದ ತಿಳಿವಳಿಕೆಯು
 60. ಳನನಾಶದಿಂದ ತಾನೇ ಆಗುತ್ತ ದೆಯಾದ್ದ ರಿಂದ ಅದು ಪ್ರಮಾಣಫಲವಲ್ಲ.
 65. ರಿಂದ ಪರಮಾರ್ಥತತ್ವದ ಜ್ಞಾನವು ಆತ್ಮನಲ್ಲಿ ಆರೋಪಿತವಾಗಿರುವ
 70. ಕಪ್ರಪಂಚದ ನಿವೃತ್ತಿನಾತ್ರದಿಂದಲೇ ಆಗಿಬಿಡುತ್ತದೆ ; ಅದಕ್ಕಾಗಿ
 75. ಸಾಕ್ಷಾತ್ಕಾರವೆಂಬ ಪ್ರಮಾಣಾಂತರವಾಗಲಿ ಪ್ರಸಂಖ್ಯಾನವೇ
 80. ತಾದ ಸಾಧನಾಂತರವಾಗಲಿ ಬೇಕಿರುವದಿಲ್ಲ (ಭಾ. ಭಾ. ೩೯).

ಶಾಸ್ತ್ರಜ್ಞಾನದಿಂದ ತೊಲಗುವ ಅಜ್ಞಾನ

ಅಜ್ಞಾನವು ಅತ್ಯನವನ್ನು ತಿಳಿಯದ್ದೆಂಬ ನಿವೃ, ತಪ್ಪಾಗಿ ತಿಳಿದುಕೊಳ್ಳುವ
 ಕಳಸು-ಎಂದು ಎರಡು ಬಗೆಯಾಗಿರುತ್ತದೆ (೧-೧೧೫). ಅಗ್ನಿಹೂವು ಎಂದರೆ

ತಿಳಿಯುವೆ ಇರುವುದು. ಅನ್ಯಥಾಗ್ರಹಣಕ್ಕೆ (ತಪ್ಪಾಗಿ ತಿಳಿಯುವದಕ್ಕೆ) ಕಾರಣವಾಗಿರುತ್ತದೆ (೧-೧೫). ಸುಷುಪ್ತಿಯಲ್ಲಿ ಕಾರಣವು ಮಾತ್ರ ಇರುತ್ತದೆ, ಎಚ್ಚರ ಕನಸುಗಳಲ್ಲಿ ಕಾರ್ಯಕಾರಣಗಳೆರಡೂ ಇರುತ್ತವೆ; ಆದರೆ ಅನಸ್ಥಾ ರಹಿತನಾದ ಪುರಿಯನಲ್ಲಿ, ಎಂದರೆ ಶುದ್ಧಾತ್ಮನಲ್ಲಿ ಇವೆರಡೂ ಇರುವದಿಲ್ಲ (೧-೧೧, ೧೪). ಈ ಎರಡೂ ಆತ್ಮನಲ್ಲಿವೆ ಎಂಬುದು ವಿಪರ್ಯಾಸವು, ಭ್ರಾಂತಿಯು (೧-೧೫)-ಎಂದೆ ಕಾರಿಕೆಯಲ್ಲಿಯೂ ಭಾಷ್ಯದಲ್ಲಿಯೂ ಸ್ಪಷ್ಟವಾಗಿ ಬರೆದಿರುತ್ತದೆ. ಆದರೂ ಇಷ್ಟು ನೀಸಂದಿಗ್ಧವಾಗಿರುವ ಉಕ್ತಿಗೆ ವಿರುದ್ಧವಾಗಿ ಈಚಿನ ವ್ಯಾಖ್ಯಾನಕಾರರು ಕಾರಣಾ ಜ್ಞಾನವೆಂದರೆ 'ಮೂಲಾವಿದ್ಯೆ' ಎಂಬ ಒಂದಾನೊಂದು ಅನರಣವಿಶೇಷವೆಂದು ಕಲ್ಪಿಸಿರುತ್ತಾರೆ. ಅಗ್ರಹಣವೆಂದರೆ ತತ್ತ್ವವನ್ನು ಅರಿಯದಿರುವುದು : ಅದು ಜಾಗ್ರತ್ಸ್ಥಾನಗಳ ವಿಶೇಷಜ್ಞಾನಕ್ಕೆ ಕಾರಣವಾಗಿರುವದರಿಂದ ಸುಷುಪ್ತಿಯಲ್ಲಿ ಕಾರಣಾ ವಿಧ್ಯೆ ಎನಿಸಿಕೊಳ್ಳುವುದು. ಪುರಿಯನೆಂಬ ಶುದ್ಧಾತ್ಮನಲ್ಲಿಯೂ ಈ ಅಗ್ರಹಣವುಂಟು: ಆದರೆ ಅದರಿಂದ ಅನ್ಯಥಾಜ್ಞಾನವೇನೂ ಆಗುವಂತಿಲ್ಲವಾದ್ದರಿಂದ ಅದು ಕಾರಣಾ ವಿಧ್ಯೆಯಲ್ಲ (೧-೧೨) ಎಂದು ಹೇಳಿರುವದರಿಂದ ಈ ಮೂಲಾವಿದ್ಯಾವಾದಕ್ಕೆ ಕಾರಿಕೆಯಲ್ಲಿ ಎಳ್ಳಷ್ಟೂ ಎಡೆಯಿಲ್ಲವೆಂದು ಹೇಳಬೇಕಾಗಿದೆ.

ಇನ್ನು ಜಗತ್ತಿನ ನಾಮರೂಪಗಳ ತೂರಿಕೆಗೆ ಕಾರಣವೆಂದು ಕಲ್ಪಿಸಬೇಕಾಗುವ ಅವ್ಯಾಕ್ಯತನಾಮರೂಪಬೀಜವನ್ನೇ ನಾಯೆಯೆಂದೂ ಮೂಲಾವಿದ್ಯೆಯೆಂದೂ ಕರೆದಿರುವುದು ಕೆಲವು ವ್ಯಾಖ್ಯಾನಗಳಲ್ಲಿ ಕಂಡುಬರುತ್ತದೆ. ಆದರೆ ಭಾಷ್ಯದಲ್ಲಿ ಕಂಡುಬರುವ 'ಅವಿದ್ಯಾಕ್ಯತನಾಮರೂಪಮಾಯಾಸ್ಪರೂಪೇಣ', 'ಅವಿದ್ಯಾಕ್ಯತನಾಮಯಾಬೀಜೋತ್ಪನ್ನಾನಾಮ್' ಎಂಬ ವಾಕ್ಯಗಳಲ್ಲಿ (ಭಾ. ಭಾ. ೨೯) ನಾಮರೂಪಗಳ ಬೀಜವಾದ ನಾಯೆಯು ಅವಿದ್ಯಾಕ್ಯತನಾಗಿರುವದೆಂದು ಹೇಳಿರುವದರಿಂದ ನಾಯೆಯೇ ಅಧ್ಯಸ್ತವೆಂದೂ, ಅದರಿಂದ ಅದು ಅಧ್ಯಾಸಕ್ಕೆ ಕಾರಣವಾಗಿರುವ ಮೂಲಾವಿದ್ಯೆ ಎಂಬುದು ಭಾಷ್ಯಾನುಸಾರವಲ್ಲವೆಂದೂ, ಎರ್ಪಡುತ್ತದೆ. ಅದರಿಂದ ಮೇಗೂ ಕಾರಿಕಾಭಾಷ್ಯದಲ್ಲಿ ಮೂಲಾವಿದ್ಯಾವಾದಕ್ಕೆ ಅನಕಾರವಿಲ್ಲವೆಂದು ನಿಶ್ಚಯವಾಗುತ್ತದೆ.

ಅಜಾತಿನಾದ

ಆತ್ಮನು ಪರಮಾರ್ಥವಾಗಿಯೇ ಜನ್ಮಾದಿವಿಕಾರರಹಿತನಾಗಿರುತ್ತಾನೆ, ಪ್ರಸಂಚೋಪರಮನಾಗಿರುತ್ತಾನೆ-ಎಂಬ ವಾದಕ್ಕೆ **ಅಜಾತಿನಾದ**ವೆಂದು ಹೆಸರು. ಸಾಂಚೂಕ್ಯದಲ್ಲಿ ಈ ವಾದವನ್ನೇ ತಾತ್ಪರ್ಯದಿಂದ ಹೇಳಿರುತ್ತದೆ. ಚೇತನಾ ಚೇತನರೂಪವಾದ ಪ್ರಸಂಚವು ಆತ್ಮನಲ್ಲಿ ನಮಗೆಲ್ಲರಿಗೂ ಕಾಣುತ್ತಿರುವದಲ್ಲ, ಇದಕ್ಕೆನು ಗತಿ?-ಎಂಬ ಅಕ್ಷೇಪಕ್ಕೆ ನಮಗೆ ಕಾಣಿಸುತ್ತಿರುವ ಪ್ರಸಂಚವೆಲ್ಲವೂ

ಕನಸಿನಂತೆ ಮಿಥ್ಯೆಯಾಗುತ್ತದೆ (ಭಾ. ಭಾ. ೯೦, ೯೧) : ಪರಮಾರ್ಥವಾಗಿ ಇದೆಲ್ಲವೂ ಆತ್ಮನೇ ಆಗಿರುತ್ತದೆ (ಭಾ. ಭಾ. ೧೨೬)-ಎಂಬ ಪರಿಹಾರವನ್ನು ನೈತತ್ಯಪ್ರಕರಣದಲ್ಲಿ ಹೇಳಿರುತ್ತದೆ. ಉಪನಿಷತ್ತಿನಲ್ಲಿ ತ್ರೈಜನಿಗೂ ವೈಶ್ವಾನರ ಸಂತೆಯೇ ಸಪ್ತಾಂಗಗಳೂ ಏಕೋನವಿಂಶತಿಮುಖಗಳೂ ಇರುವವೆಂದು ಹೇಳಿರುವುದನ್ನೇ ಈ ಪ್ರಕರಣದಲ್ಲಿ ವಿಸ್ತರಿಸಿ ಹೇಳಿರುತ್ತದೆ ಎಂದು ಭಾವಿಸಬಹುದು.

ಬ್ರಹ್ಮದಿಂದ ಜೀವರು ಉತ್ಪನ್ನರಾಗಿರುವರೆಂದೂ ಉಪಾಸನೆಯಿಂದ ಅವರು ಬ್ರಹ್ಮಸಾಯುಜ್ಯವನ್ನು ಸಡೆಯುವರೆಂದೂ ಬೇರೆಯ ಶ್ರುತಿಗಳಲ್ಲಿ ಹೇಳಿರುತ್ತದೆ ಯಲ್ಲ!-ಎಂಬ ಶಂಕೆಗೆ ಸಮಾಧಾನವನ್ನು ಅದ್ವೈತಪ್ರಕರಣದಲ್ಲಿ ಹೇಳಿರುತ್ತದೆ. ಆಕಾಶವು ಗಡಿಗೆಯೇ ಮುಂತಾದ ಉಪಾಧಿಗಳಿಂದ ಹುಟ್ಟುವಹಾಗೆ ತೋರುವಂತೆಯೇ, ಜೀವರೂ ಶರೀರಾದಿರೂಪವಾದ ಉಪಾಧಿಗಳ ವರದಿಂದ ಹುಟ್ಟುವಹಾಗೆ ತೋರುತ್ತಾರೆ. ನಿಜವಾಗಿ ಆಕಾಶವೇ ಗಡಿಗೆ ಮುಂತಾದವುಗಳ ತಿರುಳೂ ಆಗಿರುವಂತೆ ಉಪಾಧಿಗಳೂ ಆತ್ಮನೇ (ಭಾ. ಭಾ. ೧೨೨) ಆಗಿರುತ್ತಾನೆ. ಶರೀರಾದಿಗಳು ತಮ್ಮ ರೂಪದಿಂದ ಕನಸಿನ ಶರೀರಗಳಂತೆ ಮಿಥ್ಯೆಯೇ (ಭಾ. ಭಾ. ೧೪೭) ಆಗಿರುವುದರಿಂದ ಆತ್ಮನು ಅದ್ವಿತೀಯನು. ಅಜನು, ನಿಷ್ಪ್ರಪಂಚನು ಎಂಬುದಕ್ಕೆ ಯಾವ ಅಡ್ಡಿಯೂ ಇಲ್ಲ. ಶ್ರುತಿಗಳಲ್ಲಿ ಹೇಳಿರುವ ಸೃಷ್ಟಿಯು ಈ ಮಾಯಿಕಸೃಷ್ಟಿಯೇ. ಶ್ರುತಿಗೆ ಸೃಷ್ಟಿಯಲ್ಲಿ ಪರಮತಾತ್ಪರ್ಯವಿಲ್ಲ : ಅದು ಆತ್ಮನ ಏಕತ್ವವನ್ನು ತಿಳಿದುಕೊಳ್ಳುವುದಕ್ಕೆ ಉಪಾಯವೇ ಹೊರತು ದ್ವೈತವು ಸತ್ಯವೆನ್ನುವುದಕ್ಕಲ್ಲ (ಭಾ. ಭಾ. ೧೫೩, ೧೫೫, ೧೫೬) ಆದ್ದರಿಂದಲೇ ಶ್ರುತಿಯಲ್ಲಿ ಆತ್ಮೈಕತ್ವವನ್ನು ಹೊಗಳಿರುವನು. ನಾನಾತ್ವವನ್ನು ನಿಂದಿಸಿರುವನು. ಅಲ್ಲಗಳೆದಿರುವನು (ಭಾ. ಭಾ. ೧೫೧, ೧೨೨, ೧೨೩). ಶ್ರುತಿಯಲ್ಲಿ ಉಪಾಸನೆಯನ್ನೂ ಅದರಿಂದಾಗುವ ಬ್ರಹ್ಮಸಾಯುಜ್ಯವನ್ನೂ ಉಪದೇಶಿಸಿರುವನು ಪರಮಾರ್ಥವನ್ನು ಅರಿಯದ ಅವಿದ್ಯಾವೃಷ್ಟಿಯ ಅಧಿಕಾರಿಗಳಿಗಾಗಿ (ಭಾ. ಭಾ. ೧೫೯) : ಆದ್ದರಿಂದ ಶ್ರುತಿಯು ತಾತ್ಪರ್ಯದಿಂದ ಹೇಳುವ ಅಣತಿಯಾದಕ್ಕೆ ಯಾವ ಬಾಧಕವೂ ಇಲ್ಲ.

ನಾಂಬ್ಯರು, ಕಾಣಾದರು, ಜೈನರು. ಬೌದ್ಧರು-ಮುಂತಾದ ವಾದಿಗಳು ಯುಕ್ತಿಯಿಂದ ಪರಮಾರ್ಥವನ್ನು ನಿರೂಪಣಮಾಡಿರುತ್ತಾರಲ್ಲ! ಆತ್ಮನು ಅಜನೆಯೆಂದೂ ನಿಷ್ಪ್ರಪಂಚನೆಂದೂ ಹೇಳುವ ವೈದಿಕವಾದವು ಅವರ ದರ್ಶನಗಳಿಗೆ ವಿರುದ್ಧವಾಗುವುದಿಲ್ಲವೆ? -ಎಂದು ಒಂದು ಆಕ್ಷೇಪವು ಎದ್ದುಕೊಳ್ಳಬಹುದು. ಮಿಕ್ಕ ವಾದಿಗಳು ಕಾರ್ಯಕಾರಣವಾದವನ್ನು ಒಪ್ಪುತ್ತಾರೆಂದು ನಿಜ. ಆದರೆ ಅವರು 'ಕಾರ್ಯವು ಕಾರಣದಿಂದ ಹೇಗೆ ಹುಟ್ಟುತ್ತದೆ? ಕಾರ್ಯಕಾರಣಗಳ ಸ್ವರೂಪವೇನು?' -ಎಂಬ ಬಗ್ಗೆ ಒಂದೇ ಮತದವನಾಗಿಲ್ಲ. ಒಬ್ಬರಿಗೊಬ್ಬರು ವಿರುದ್ಧವಾಗಿರುತ್ತಾರೆ. ಅವರು

ಒಬ್ಬರ ಮತದಲ್ಲಿ ಒಬ್ಬರು ಹೇಳುತ್ತಿರುವ ದೋಷವು ಅಪರಿಹರಣೀಯವಾಗಿ ಇದರಿಂದಲೇ ಅಜಾತಿವಾದವು ಸರಿ ಎಂದು ನಿರ್ವಹಿಸುತ್ತದೆ. ಆದರೆ ದ್ವೈತವೆಲ್ಲ ಮೂಯಿಕವಾಗಿ ಹುಟ್ಟುತ್ತದೆಯೇ ಹೊರತು ಹುಟ್ಟಿಂಜುದು ಪರಮಾರ್ಥವಲ್ಲ ಎಂಬ ಅದ್ವೈತವರ್ತನಕ್ಕೆ ಯಾವ ದ್ವೈತವೂ ವಿರುದ್ಧವಾಗುವಂತಿಲ್ಲ-ಎಂಬ ಸರಿಹವನ್ನು ಅದ್ವೈತಪ್ರಕರಣದಲ್ಲಿ ಸಂಗ್ರಹವಾಗಿಯೂ (ಭಾ. ಭಾ. ೧೬೧, ೧೬೨) ಅಲಾತಶಾಂತಿಪ್ರಕರಣದಲ್ಲಿ ವಿಸ್ತಾರವಾಗಿಯೂ (ಭಾ. ಭಾ. ೨೧೬, ೨೧೭..... ತೋರಿಸಿರುತ್ತದೆ. ಈ ಕಾರಣಗಳಿಂದ ಅಜಾತಿವಾದವು ನಿರ್ಮುಷ್ಯವಾದ ಸಿದ್ಧಾಂತವೆಂದು ಕಾರಿಕೆಯಲ್ಲಿಯೂ ಭಾಷ್ಯದಲ್ಲಿಯೂ ಸಿದ್ಧಾಂತವಾಡಿರುತ್ತದೆ.

ಪ್ರಾತಿಭಾಸಿಕವಸ್ತುಗಳ ತತ್ತ್ವ

ಅಜಾತಿವಾದದಲ್ಲಿ ಜೀವರೂ ಜಡವಸ್ತುಗಳೂ ಹುಟ್ಟಿಯೇ ಇಲ್ಲವೆಂಬ ಸರಮಾರ್ಥ. ಅವು ಹುಟ್ಟಿರುವದೆಂಬುದು ಮೂಯಿಕ-ಎಂದು ಕಾರಿಕೆಯಲ್ಲಿಯೂ ಭಾಷ್ಯದಲ್ಲಿಯೂ (೧-೧೬, ೧೭ : ೨-೨ : ೫-೧೯, ೨೪, ೨೭) ಹೇಳಿರುತ್ತಾರೆ. ಈ ವಾದವನ್ನು ಸ್ಪಷ್ಟಗೊಳಿಸುವದಕ್ಕಾಗಿ ರಜ್ಜು ಸರ್ಪವೇ ಮುಂತಾದ ದೃಷ್ಟಾಂತಗಳನ್ನು ಅವರು ಕೊಟ್ಟಿರುತ್ತಾರೆ. ಇಲ್ಲಿ ಮಾಯೆ ಎಂದರೆ ಮೂಲವಿದ್ಯೆ ಎಂಬ ಅರ್ಥವನ್ನು ಮಾಡುವ ವ್ಯಾಖ್ಯಾನಪ್ರಸ್ಥಾನವನ್ನು ಆಗಲೇ ತಿಳಿಸಿದ್ದಾಗಿದೆ. ಪ್ರಸ್ಥಾನವನ್ನು ಅವಲಂಬಿಸಿರುವವರು ಲೋಕಸಿದ್ಧವಾಗಿರುವ ಈ ದೃಷ್ಟಾಂತಗಳನ್ನೆ ಅನಿರ್ವಚನೀಯಪದಾರ್ಥೋತ್ಪತ್ತಿಯೆಂಬ ಹೊಸವಾದಕ್ಕೆ ಉಪಯೋಗಿಸಿಕೊಂಡವಾದಗ್ರಸ್ತವಾಗಿ ಮಾಡಿಬಿಟ್ಟಿರುತ್ತಾರೆ. ಅವರು ಹೇಳುವದೇನೆಂದರೆ : “ಹಗ್ಗ ಹಾವು ಮುಂತಾದ ಪ್ರಾತಿಭಾಸಿಕವಸ್ತುಗಳು ‘ತೂಲಾವಿದ್ಯೆ’ ಅಥವಾ ‘ಪಲ್ಲವಿದ್ಯೆ’ ಎಂದು ಕರೆಯಲ್ಪಡುವ ಅವಿದ್ಯೆಯ ಪರಿಣಾಮವಾಗಿವೆ. ಈ ದೃಷ್ಟಾಂತದಿಂದಲೇ ಪ್ರಸಂಚವು ಮೂಯಿಕವಾಗಿದೆ, ಎಂದರೆ ಮೂಲಾವಿದ್ಯಾಪರಿಣಾಮವೆಂಬುದು ಸಿದ್ಧವಾಗುತ್ತದೆ.”

ಈ ಮತಕ್ಕೆ ಕಾರಿಕೆಯಲ್ಲಾಗಲಿ ಭಾಷ್ಯದಲ್ಲಾಗಲಿ ಎಳ್ಳಷ್ಟೂ ಬೆಂಬಲವಿರುವುದಿಲ್ಲ. ಇದು ಅಜಾತಿವಾದಕ್ಕೆ ವಿರುದ್ಧವೂ ಆಗಿರುತ್ತದೆ. ಕಾರಿಕೆಯಲ್ಲಿ “ಹಗ್ಗವು ಹಗ್ಗವೆಂದು ತಿಳಿಯದ್ದರಿಂದ ಅದು ಹಾವೆಂದೂ ನೀರಿನ ಕೋಡಿ ಮುಂತಾದದ್ದೆಂದೂ ಜನರು ವಿಕಲ್ಪಿಸುವಂತೆ ಆತ್ಮನೂ ಬಗೆಬಗೆಯಾಗಿ ವಿಕಲ್ಪಿತನಾಗಿರುತ್ತಾನೆ. ಇದಕ್ಕಾಗಲೇ ಎಂದು ನಿಶ್ಚಯಿಸಿದಾಗ ಅದೊಂದೇ ಇರುವಂತೆ ನಿಶ್ಚಯದೃಷ್ಟಿಯಿಂದ ಆ ಸೊಬ್ಬನೇ ಇರುತ್ತಾನೆ” (೨-೧೭, ೧೮) ಎಂದು ಬರೆದಿದೆ. ಭಾಷ್ಯದಲ್ಲಿ “ಹಗ್ಗವು ಭ್ರಾಂತಿಬುದಿ ಯಿಂದ ಕಲ್ಪಿತವಾದ ಹಾವು ನಿಜವಾಗಿ ಇದ್ದುಕೊಂಡಿದ್ದು ಏನೇಕದಿ

ಮೋಗುವದಿಲ್ಲ ” (ಭಾ. ಭಾ. ೫೫); “ಮನಸ್ಸಿನ ವಿಕಲ್ಪನೆಯಾಗಿದುವ ಹಗ್ಗದ ಹಾವು ಮುಂತಾದದ್ದು ಹಗ್ಗದಲ್ಲಿ ಅಡಗುವದೂ ಇಲ್ಲ, ಹುಟ್ಟುವದೂ ಇಲ್ಲ” (ಭಾ. ಭಾ. ೧೨೩). “ಅದೇ ಆಕಾಶದಿಂದ ಗಡಿಗೇಯೇ ಮುಂತಾದ ಗುಂಪುಗಳು ಹೇಗೆ ಹುಟ್ಟುವವೋ ಹಾಗೆ ಆಕಾಶವಂತಿರುವ ಪರಮಾತ್ಮನಿಂದ ಪೃಥಿವಿಯೇ ಮುಂತಾದ ಭೂತಗಳ ಗುಂಪುಗಳೂ (ನಮ್ಮ) ಒಳಗಿನ ಕಾರ್ಯಕರಣರೂಪವಾದ (ಗುಂಪುಗಳೂ) ಹಗ್ಗದ ಹಾವಿನಂತೆ ವಿಕಲ್ಪಿತವಾಗಿ ಹುಟ್ಟುವವು ” (ಭಾ. ಭಾ. ೧೩೨) ಎಂಬ ವಾಕ್ಯಗಳಿವೆ. ಈ ವಾಕ್ಯಗಳನ್ನು ನೋಡಿದರೆ ಕಾರಿಕಾಕಾರರ ಅಥವಾ ಭಾಷ್ಯಕಾರರ ಮನದಲ್ಲಿ ಪ್ರಾತಿಭಾಸಿಕದ ಉತ್ಪತ್ತಿಯ ಕಲ್ಪನೆಯು ಒಂದಿಷ್ಟು ಇರಲಿಲ್ಲವೆಂದು ಖಂಡಿತವಾಗಿ ಹೇಳಬಹುದಾಗುತ್ತದೆ. ಹಗ್ಗದ ಹಾವೇ ಮುಂತಾದವುಗಳು ಹಗ್ಗವೇ ಮುಂತಾದವುಗಳಲ್ಲ ಕಲ್ಪನೆಯ ಕಾಲಕ್ಕೆ ತೋರಿದರೂ ಅಲ್ಲಿ ನಿಜವಾಗಿ ಹುಟ್ಟುವದಿಲ್ಲ; ಇದರಂತೆ ಆತ್ಮನಿಂದ ಜಗತ್ತು ಹುಟ್ಟಿರುವದೆಂದು ಹೇಳಿದರೂ ಅದು ಹಗ್ಗದ ಹಾವಿನಂತೆ ತೋರಿಕೆ ಎಂಬುದೇ ರ್ಪತಿಯ ಅಭಿಪ್ರಾಯ. (೨-೨೧, ಭಾ. ಭಾ. ೧೧೦ : ೪-೪೨, ಭಾ. ಭಾ. ೨೨೨ : ೪-೪೯, ಭಾ. ಭಾ. ೨೯೭). ಆತ್ಮನು ಅಜನು ಎಂದು ಹೇಳುವುದಾದರೂ ಪರಮಾರ್ಥವೃಷ್ಟಿಯಿಂದಲ್ಲ; ಏಕೆಂದರೆ ಜನ್ಮವುಳ್ಳ ಪದಾರ್ಥಗಳೆ ಎಂಬ ಅವಿದ್ಯಾವೃಷ್ಟಿಯನ್ನು ಇಟ್ಟುಕೊಂಡೇ ವೇದಾಂತಿಗಳು ಆತ್ಮನು ಅಜನು, ಮಿಕ್ಕ ಪದಾರ್ಥಗಳಂತೆ ಜನ್ಮವುಳ್ಳವನಲ್ಲ ಎಂದು ಹೇಳುತ್ತಾರೆ. ಆದ್ದರಿಂದ ಪರಮಾರ್ಥವೃಷ್ಟಿಯಲ್ಲಿ ಆತ್ಮನು ಅಜನೂ ಅಲ್ಲ. ಅನನು ಯಾವದೊಂದು ಧರ್ಮವೂ ಇಲ್ಲವೆ ನಿರ್ವಿಶೇಷ ಚಿನ್ಮಾತ್ರನಾಗಿರುತ್ತಾನೆ (೪-೭೪, ಭಾ. ಭಾ. ೩೨೫)-ಎಂಬುದೇ ಕಾರಿಕೆಯಲ್ಲಿಯೂ ಭಾಷ್ಯದಲ್ಲಿಯೂ ಸಾರಿರುವ ಅಚ್ಚಾರವಾದವ ಸಂಗ್ರಹವು.

ಮಾಯಾವಾದದ ಮೇಲಿನ ಆಕ್ಷೇಪ

ಕಾರಿಕೆಯಲ್ಲಿಯೂ ಭಾಷ್ಯದಲ್ಲಿಯೂ ಪ್ರಸಂಚವು ವಿತಥ. ಮಿಥ್ಯಾ, ಮಾಯಿಕ-ಎಂದು ಹೇಳುವುದು ದ್ವೈತಸತ್ಯತ್ವಬುದ್ಧಿಯಲ್ಲಿ ಮುಳುಗಿರುವವರಿಗೆ ನಂಬುವದಕ್ಕೆ ಕಷ್ಟವಾಗಿರುತ್ತದೆ ಎಲ್ಲವೂ ಮಿಥ್ಯೆ ಎಂದಾದರೆ ಮಿಥ್ಯೆಯೆಂಬುದೂ ಮಿಥ್ಯೆಯಾಗಿ ಎಲ್ಲವೂ ಸತ್ಯವೇ ಎಂದಾಗುವದಿಲ್ಲವೆ? -ಎಂಬ ಕಾರ್ಕವನ್ನು ಇಂಥ ದ್ವೈತಿಗಳು ಒಡ್ಡುತ್ತಲೇ ಬಂದಿರುತ್ತಾರೆ: ಎಲ್ಲವೂ ಮಿಥ್ಯೆಯೆಂದೊಪ್ಪಿದರೆ ತಾವು ಹೇಳುವ ಮೋಷವೂ ಮಿಥ್ಯೆಯೆಂಬುದು ಅವರಿಗೆ ಏಕೆ ಹೊಳೆಯುವದಿಲ್ಲವೋ ಹೇವರೆ ಬಲ್ಲನು. ' ಎಲ್ಲವೂ ಮಿಥ್ಯೆ, ಮಿಥ್ಯೆ ಎಂಬುದೂ ಮಿಥ್ಯೆ ' ಎಂಬಿವು ಪರಸ್ಪರವಿರುದ್ಧವಾದ ವಿಕಲ್ಪಗಳಲ್ಲ ಎಂಬುದೂ ಅವರಿಗೆ ಅದೇಕೋ ಮನವರಿಕೆಯಾಗದೆ ಇರುತ್ತದೆ.

ಮಾಯಾವಾದದ ಮೇಲೆ ದ್ವೈತಿಗಳು ಹಾಕಿರುವ ಮತ್ತೊಂದು ಆಕ್ಷೇಪವುಂಟು. ಅದನ್ನು ಇತ್ತೀಚೆಗೆ ಸರ್ ರಾಧಾಕೃಷ್ಣನ್ ರವರು ವುಷ್ಟಿಗೊಳಿಸಿ ಹೀಗೆಂದಿರುತ್ತಾರೆ:

“ ಎಲ್ಲವೂ ಮಿಥ್ಯೆ ಎಂಬ ಅಭಿಪ್ರಾಯವು ಗೌಡಪಾದರ ಗ್ರಂಥದಲ್ಲೆಲ್ಲ ಹಾಸು ಹೊಕ್ಕಾಗಿರುತ್ತದೆ. ಆದರೆ ಮಿಥ್ಯೆಯಾದ ಜೀವನು ಮಿಥ್ಯೆಯಾದ ಪ್ರಪಂಚದಲ್ಲಿರುವ ಮಿಥ್ಯಾಬಂಧವನ್ನು ತಪ್ಪಿಸಿಕೊಂಡು ಮಿಥ್ಯಾರೂಪವಾದ ಪರಮಪುರುಷಾರ್ಥವನ್ನು ನಡೆದುಕೊಳ್ಳುವದಕ್ಕಾಗಿ ಸಾಧನವಾಡುತ್ತಿರುವನೆಂದು ಹೇಳುವ ಶಾಸ್ತ್ರವು ತಾನೂ ಮಿಥ್ಯೆಯಾಗಿರಬಹುದು-ಎಂದು ಖಂಡನಾವ್ಯಸನಿಯೊಬ್ಬನು ಹೇಳಬಹುದು.” ಈ ಖಂಡನೆಯು ಹೊಸದೇನೂ ಅಲ್ಲ. ಇದಕ್ಕೆ ‘ಶಾಸ್ತ್ರ ತಿಷ್ಠಾರೇ ಮುಂತಾದ ಸಿಕಲ್ಪವು ಉಪದೇಶಕ್ಕಾಗಿ ಕಲ್ಪಿಸವಾಗಿದೆಯೇ ಹೊರತು ಪರಮಾರ್ಥವಲ್ಲ’ ಎಂದು ಗೌಡಪಾದರೂ ಭಾಷ್ಯಕಾರರೂ (ಕಾ. ೧-೧೮, ಭಾ. ಭಾ. ೨೬) ಉತ್ತರವನ್ನು ಹೇಳಿಯೂ ಇರುತ್ತಾರೆ.

ಆದರೆ ರಾಧಾಕೃಷ್ಣನೊರವರು ಈ ಉತ್ತರವನ್ನು ಲೆಕ್ಕಿಸದೆ ತಮ್ಮದೇ ಆಗಿರುವ ಒಂದು ಸಿದ್ಧಾಂತವನ್ನು ಮಂಡಿಸಿ ಕಾರಿಕಾಭಾಷ್ಯಗಳ ಸಿದ್ಧಾಂತವನ್ನೇ ಲಲಿತಗಳೂ ಮಾಡುವ ಮತ್ತೊಂದು ಅಭಿಪ್ರಾಯವನ್ನು ಹೊರಪಡಿಸಿರುತ್ತಾರೆ: “ನಿರ್ವಿಕಾರವಾದ ಪರಮಾರ್ಥವು ತನ್ನ ಸ್ವಭಾವವನ್ನು ಮಾರ್ಪಡಿಸದೆ ಜಗದ್ರೂಪವಾಗಿ ತೋರಿ ಕೊಳ್ಳುವದು ಹೇಗೆಂಬುದು ಒಂದು ಅಭೇದ್ಯರಹಸ್ಯವು ಎಂದು ಹೇಳುವ ವಾದಕ್ಕೂ ಇಡೀ ಪ್ರಪಂಚವೆಂಬುದು ಒಂದು ಮೃಗಮರೀಚಿಕೆ ಎಂದು ಅಲ್ಲಗಳೆಯುವ ವಾದಕ್ಕೂ ಬಹಳ ತಾರತಮ್ಯವಿದೆ.” ಪರಮಾರ್ಥವು ಜಗದ್ರೂಪವಾಗಿ ತೋರಿ ಕೊಳ್ಳುವದು ಹೇಗೆಂಬುದು ಅಭೇದ್ಯರಹಸ್ಯವು ಎಂದು ಹೇಳುವ ಹೇಡಿ-ನದ ವಾಕ್ಯವು ಶ್ವಶ್ವಶಾಸ್ತ್ರಕ್ಕೆ ಒಪ್ಪಾಗುವದೆಂದು ಕಾರಿಕಾಕಾರರಾಗಲಿ ಭಾಷ್ಯಕಾರರಾಗಲಿ ನಂಬಿರುವ ದಿಲ್ಲ: ಇಂಥ ಅರಕ್ತಿಸೂಚಕವಾದ ಅಭಿಪ್ರಾಯವು ಪರಮಪುರುಷಾರ್ಥವನ್ನು ಬಯಸುವವರಿಗೆ ಯಾವ ಉಪಯೋಗಕ್ಕೂ ಬರುವದಿಲ್ಲವೆಂಬುದು ಸ್ಪಷ್ಟವಾಗಿದೆ. ಜಾಗ್ರತ್ಪ್ರಪಂಚವು ಎಚ್ಚರದಲ್ಲಿ ವಾಕ್ಯ ಇರುವದೇ ಹೊರತು ಕನಸಿನಲ್ಲಾಗಲಿ ತನಿದ್ರೆಯಲ್ಲಾಗಲಿ ಇರುವದಿಲ್ಲ ಎಂಬುದು ಎಲ್ಲರ ಅನುಭವದಲ್ಲಿದೆ. ಆದ್ದನ್ನು ಮೂರು ಅವಸ್ಥೆಗಳಲ್ಲಿಯೂ ಮುಕ್ತಾಗದೆ ತಾನಿದ್ದಂತೆಯೇ ಇರುತ್ತಾನೆಂಬುದೂ ಅನುಭವಗಮ್ಯವಾಗಿದೆ ಈ ಎರಡನ್ನು ಬಿಟ್ಟರೆ ಮತ್ತೊಂದು ಪರಮಾರ್ಥವೇ ಇಲ್ಲವೆಂದ ಜಗತ್ತು ಮಿಥ್ಯೆ, ಆತ್ಮನಲ್ಲ ಕಾಣುವ ಹುಸಿತೋರಿಕೆ. ಆತ್ಮನನ್ನೇ ಪೂರ್ಣ ವೃಷ್ಟಿಯಿಲ್ಲದವರು ಜಗತ್ತೆಂದು ವ್ಯವಹರಿಸುತ್ತಿದಾರೆಯೇ ಹೊರತು ಆತ್ಮನೇನೂ ಜಗದ್ರೂಪವಾಗಿ ಮಾರ್ಪಟ್ಟಿಲ್ಲ ಎಂಬ ಅನುಭವಾನುಸಾರಿಯಾದ ಸಿದ್ಧಾಂತವು ಏರ್ಪಡುತ್ತದೆ. ಈ ಉತ್ತಮವಾದ ಶ್ರೌತತರ್ಕವನ್ನು ಅರಗಿಸಿಕೊಳ್ಳಲಾರದವರು ಇದೊಂದು ಅಭೇದ್ಯರಹಸ್ಯ ಎಂದರೆ ನೇದಾಂತಿಗಳು ಈ ವಿಚಾರರೂಪಕ್ಕೆಗೆ ಮರುಕ ವನ್ನು ತೋರಿಸಬಹುದೇ ಹೊರತು ಮತ್ತೇನೂ ಮಾಡಲಾರವರು ?

ಮಾಯಾವಾದವನ್ನು ಅನುಸರಿಸಿದರೆ ವ್ಯವಹಾರದಲ್ಲಿ ಒವಗುವ ವಿರೋಧಾಭಾಸವೊಂದನ್ನು ಶ್ರೀರಾಧಾಕೃಷ್ಣನವರು ಹೀಗೆ ಪ್ರಕಟಿಸಿರುತ್ತಾರೆ: "ಜೀವನವೆಂಬ ಸ್ಪರ್ಧೆಯ ಆಟವನ್ನು ಆಡುವವರು ಈ ಆಟವೆಂಬುದು ಬರಿಯ ತೋರಿಕೆಯೆಂದೂ ಇಲ್ಲಿ ಸಿಕ್ಕುವ ಬಹುಮಾನಗಳು ಬರಿಯ ಸೊನ್ನೆಗಳೆಂದೂ ನಂಬಿ ಆಡುವುದು ಎಂದಿಗೂ ಸಾಧ್ಯವಿಲ್ಲ", "ಯಾವ ಪದಾರ್ಥಗಳೂ ನಿಜವಾಗಿಲ್ಲ. ಯಾವ ಪದಾರ್ಥಕ್ಕೂ ಯಾವ ಬೆಲೆಯೂ ಇಲ್ಲ ಎಂದು ನಿಶ್ಚಯವೂ ನುಡಿಯುತ್ತಲೇ ಅದೇ ಪದಾರ್ಥಗಳನ್ನಿಟ್ಟು ಕೊಂಡು ವ್ಯವಹರಿಸುತ್ತಿರಬೇಕಾಗುವದೆಂಬುದು ಈ ವಾದದಲ್ಲಿರುವ ಸರಮದೋಷವು." ಜಗತ್ತೆಲ್ಲವೂ ಸ್ಪರ್ಧೆಯೆಂಬುದೂ ಇಲ್ಲಿ ಬಹುಮಾನಗಳನ್ನು ಸಡೆಯುವದಕ್ಕಾಗಿ ನಾವು ಈ ಸ್ಪರ್ಧೆಯ ಆಟದಲ್ಲಿ ನಿರತರಾಗಿರುವೆವೆಂಬುದೂ ಪ್ರೋಟಿಯ ವ್ಯಾಪಾರವನ್ನು ಮುಂದುಮಾಡಿಕೊಂಡು ಹೊರಟಿರುವ ಅರ್ಥಶಾಸ್ತ್ರಪ್ರಧಾನವಾದ ಸಾಂಖ್ಯತತ್ವನಾಗರಿಕತೆಗೆ ಒಪ್ಪುವ ಮಾತಾದೀತೇ ಹೊರತು ಧರ್ಮಶಾಸ್ತ್ರಪ್ರಧಾನವಾದ ನಮ್ಮ ದೇಶದ ಸಂಸ್ಕೃತಿಗೆ ಎಂದಿಗೂ ಅನುಗುಣವೆನಿಸಲಾರದು. ವೇದೋಕ್ತವಾದ ಕಾಮ್ಯಕರ್ಮಗಳು ಸ್ವರ್ಗಾದಿಫಲವನ್ನು ಕೊಡುವವಾದರೂ ಅವುಕೂಡ 'ಅನರಕರ್ಮಗಳು' (ಲೋಕುಕರ್ಮಗಳು) ಎಂದು ಜರೆದು ಪರಮವುರೂಪಾರ್ಥವನ್ನು ಬಯಸುವ ಪಿವೇಕಿಗಳಿಗಾಗಿ ಸಂಗವಿಲ್ಲದೆ ಫಲಾಸಕ್ತಿಯಿಲ್ಲದೆ ಮಾಡುವ ಕರ್ಮಯೋಗವನ್ನು ಉಪದೇಶಿಸಿರುವ ಭಗವದ್ಗೀತೆಯನ್ನು ಸ್ಮರಿಸಿಕೊಂಡರೆ ನಾವು, ವ್ರತಪಂಚದ ಆಟದಲ್ಲಿ ಸಿಕ್ಕುವ ಬಹುಮಾನಗಳ ಅರಿವೆಂಬ ಪಿಶಾಚಿಯು ದಿಕ್ಕುಗಟ್ಟು ಓಡುವದು. ಆಶೆಯಿರುವವರು ಬಹುಮಾನಗಳಿಗಾಗಿ ಕೆಲಸ ಮಾಡುವರೆಂಬುದು ನ್ಯಾಫಾವಿಕವೇ ಆಗಿದೆ; ಆದರೆ ಅನರನ್ನೇ ಬಿಟ್ಟು ಚಪ್ಪರಿಸಿ 'ಭಲೆ!' ಎನ್ನುವದು ಒಂದು ತತ್ತ್ವಶಾಸ್ತ್ರವೆನಿಸಲಾರದು. ಇನ್ನು ವ್ರತಪಂಚವು ಕುಧ್ಯೆ ಎಂದರೆ 'ಯಾವ ಪದಾರ್ಥಗಳೂ ನಿಜವಾಗಿಲ್ಲ. ಯಾವ ಪದಾರ್ಥಕ್ಕೂ ಯಾವ ಬೆಲೆಯೂ ಇಲ್ಲ' - ಎಂಬರ್ಥವೆಂದು ಕಲ್ಪಿಸುವುದು ಈ ವಾದಕ್ಕೆ ತೀರ ಅನ್ಯಾಯವಾಗಿದಂತೆ. ಏಕೆಂದರೆ ಪದಾರ್ಥಗಳು ಮಿಥ್ಯೆ ಎಂದರೆ ಅವಕ್ಕೆ ಯಾವ ಬೆಲೆಯೂ ಇಲ್ಲವೆಂದು ಅಭಿಪ್ರಾಯವಲ್ಲ, ಅವೆಲ್ಲವೂ ನಿಜವಾಗಿ ಬ್ರಹ್ಮವೇ ಎಂದರ್ಥ. ನಾವು ಕಲ್ಪಿಸಿರುವ ತೋರಿಕೆಯ ಬೆಲೆಗಳು ಆ ಸರಮಾರ್ಥವಾದ ಬೆಲೆಗೆ ಹೋಲಿಸಿದರೆ ಸೊನ್ನೆಗಳೇ ಆಗಿರುವವು. ಎಲ್ಲವೂ ಬ್ರಹ್ಮವೇ ಎಂಬ ಅರಿವುಳ್ಳವರು ಯಾವ ವ್ಯವಹಾರವನ್ನು ಮಾಡುವದೂ ಅಸಾಧ್ಯವೆನ್ನುವವರು ಬರಿಯ ಗೌಡವಾದರ ಸಿದ್ಧಾಂತವನ್ನೆಲ್ಲ, ಗೀತಾಚಾರ್ಯನಾದ ಶ್ರೀ ಭಗವಂತನ ಸಿದ್ಧಾಂತವನ್ನೇ ಎಂಡಿಸುವದಕ್ಕೆ ಹೊರಟಿರುತ್ತಾರೆನ್ನ ಬೇಕಾಗುತ್ತದೆ. ಭಗವದ್ಗೀತೆಯಲ್ಲಿರುವ "ಬ್ರಹ್ಮಾರ್ಪಣಂ ಬ್ರಹ್ಮಹವಿಃ" (ಗೀ. ೪-೨೪) ಎಂಬ ಶ್ಲೋಕವನ್ನೂ ಅದರ ಮೇಲೆ ಶಂಕರಾಚಾರ್ಯರು ಬರೆದಿರುವ ಭಾಷ್ಯವನ್ನೂ ಮನಮುಟ್ಟಿ ಓದಿದವರಿಗೆ ಇಲ್ಲ ನಾವು ಹೇಳಿರುವದರ ನಿಜವು ಮನದಟ್ಟಾಗುವದು. ಜ್ಞಾನಿಗಳು ಎಲ್ಲಾ ಕರ್ಮಗಳನ್ನೂ

ಮಾಡುತ್ತಿದ್ದರೂ ನಿಜವಾಗಿ ಯಾವ ಕರ್ಮವನ್ನೂ ಮಾಡುವದಿಲ್ಲ ಎಂಬ ಗೀತೋಪದೇಶವನ್ನು ಮನದಂದವರಿಗೆ ಜ್ಞಾನಿಗಳು ಮಾಡುವ ವ್ಯವಹಾರದಿಂದ ಪ್ರಕೃತವಾದಕ್ಕೆ ಸರಮದೋಷವೊಂದು ಗಂಟು ಬೀಳುವದೆಂಬ ತಪ್ಪು ತಿಳಿಸಿಕೆಯೂ ಹಾರಿಯೋಗುವದು.

ಸರ್ ರಾಧಾಕೃಷ್ಣನ್ ರವರು ಈ ವಾದದ ವಿಷಯಕ್ಕೆ ಹೇಳಿರುವ ಮತ್ತೊಂದು ವಾಕ್ಯವನ್ನು¹ ವಿಮರ್ಶಿಸಿ ಈ ವಿಷಯವನ್ನು ಉಪಸಂಹಾರಮಾಡುವೆವು. “ಪ್ರಸಂಚನೆಂಬುದು ಅಭೇದ್ಯರಹಸ್ಯವೂ ಅನಿರ್ವಚನೀಯವೂ ಆಗಿರಬಹುದು. ಆದರೆ ಇದರಿಂದ ಈ ಪ್ರಸಂಚನನ್ನೂ ತನ್ನೊಳಗೆ ಅಡಕಮಾಡಿಕೊಂಡಿರುವ, ಇದನ್ನು ನಿರೂಪಿಸುವ, ಮತ್ತೊಂದು ತತ್ವವು ಇರಬೇಕೆಂದು ನಿಶ್ಚಯವಾದೀತೇ ಹೊರತು ಜಗತ್ತೆಲ್ಲವೂ ಸ್ವಸ್ವಮಾತ್ರವೆಂದು ಎಂದಿಗೂ ಏರ್ಪಡುವದಿಲ್ಲ”. ಪ್ರಸಂಚನು ಅಭೇದ್ಯರಹಸ್ಯವೆಂಬ ಮಾತಿನ ಜೊಳ್ಳುತನವನ್ನು ನಾವು ಅಗಲೇ ತೋರಿಸಿಕೊಟ್ಟಿರುತ್ತೇನೆ. ಜಗತ್ತು ಸ್ವಸ್ವಮಾತ್ರವೆಂಬುದನ್ನು ಅದು ಅಭೇದ್ಯರಹಸ್ಯವೆಂಬ ಹೇತುವಿನಿಂದ ಗೌಡವಾದರಾಗಲಿ ಶಂಕರಾಚಾರ್ಯರಾಗಲಿ ತರ್ಕಿಸಿರುವದಿಲ್ಲ. ಸ್ವಸ್ವಕ್ಕೂ ಎಚ್ಚರಕ್ಕೂ ಯಾವ ವಿಧದಿಂದಲೂ ಯಾವ ತಾರತಮ್ಯವೂ ಇರುವದಿಲ್ಲವೆಂಬುದನ್ನು ಅವರು ಸರ್ವಾನುಭವಸಮ್ಮತವಾದ ಯುಕ್ತಿಯಿಂದ ವೈತಛ್ಯಪ್ರಕರಣದಲ್ಲಿ ಸಾಧಿಸಿರುತ್ತಾರೆ. ಗೌಡವಾದರ ಮತದಲ್ಲಿ ದೋಷವನ್ನು ತೋರಿಸುವವರು ಅವರ ಯುಕ್ತಿಗಳಲ್ಲಿ ದೋಷವನ್ನು ತೋರಿಸಬೇಕು : ಸ್ವಸ್ವಕ್ಕಿಂತ ಜಾಗ್ರತ್ತಿನಲ್ಲಿ ಯಾವ ವಿಶೇಷವಿದೆ ಎಂಬುದನ್ನಾದರೂ ತೋರಿಸಬೇಕು. ಆ ಕೆಲಸವನ್ನು ಮಾಡದೆ ಅ ಮತವು ಒಪ್ಪತಕ್ಕದ್ದಲ್ಲ ಎಂದರೆ ಬರಿಯ ಉಕ್ತಿಮಾತ್ರವಾದೀತೇ ಹೊರತು ಸಿದ್ಧಾಂತದ ದೂಷಣೆಯಾಗಲಾರದು.

ಸ್ವಸ್ವ ವಿಷಯಕ್ಕೆ ಗೌಡವಾದರಿಗೂ ಭಾಷ್ಯಕಾರರಿಗೂ ವಿಮತಿಯಿಲ್ಲ

ಶ್ರೀ ಶಂಕರಾಚಾರ್ಯರವರು ಎಚ್ಚರಕ್ಕೂ ಕನಸಿಗೂ ವೈಧರ್ಮ್ಯವುಂಟೆಂದು ಬ್ರಹ್ಮಸೂತ್ರಭಾಷ್ಯ (೨-೨-೧೯)ದಲ್ಲಿ ಹೇಳಿರುವದರ ಬಲದಿಂದ ಅವರಿಗೂ ಗೌಡವಾದರಿಗೂ ಅಭಿಪ್ರಾಯಭೇದವಿರುವದೆಂದು ಸರ್ ರಾಧಾಕೃಷ್ಣನ್ ಮುಂತಾದವರು ಕಲ್ಪಿಸಿರುತ್ತಾರೆ. ಶ್ರೀ ಕೋಕಿಲೇಶ್ವರಶಾಸ್ತ್ರಿಗಳು ವೈತಛ್ಯಪ್ರಕರಣದ ಭಾಷ್ಯವಾಕ್ಯಗಳನ್ನು ಕೂಡ ತಿರಿಚಿ ಅರ್ಥಮಾಡುವದರ ಮೂಲಕ ಶಂಕರಾಚಾರ್ಯರಿಗೆ ಜಾಗ್ರತ್ಸ್ವಸ್ವ ಭೇದವೇ ಸಮ್ಮತವೆಂದು ತೋರಿಸುವ ಸಾಹಸಕ್ಕೆ ಕೈಹಾಕಿರುತ್ತಾರೆ.

1. ಇಲ್ಲಿ ಕೊಟ್ಟಿರುವ ಶ್ರೀ ರಾಧಾಕೃಷ್ಣನ್ ರವರ ಉಕ್ತಿಗಳು ಅವರ “Indian Philosophy” ಎಂಬ ಗ್ರಂಥದಿಂದ ತೆಗೆದುಕೊಂಡವುಗಳು.

ಆದರೆ ಸಿವ್ಯಕ್ಷಸಾತದೃಷ್ಟಿಯಿಂದ ನೋಡಿದರೆ ಈ ವಿಷಯದಲ್ಲಿ ಆ ಇಬ್ಬರು ಆಚಾರ್ಯರಿಗೂ ಯಾವ ಅಭಿಪ್ರಾಯತಾರತಮ್ಯವನ್ನೂ ತೋರಿಸಿಕೊಡುವದಕ್ಕೆ ಆಗುವದಿಲ್ಲ. ಶಂಕರಾಚಾರ್ಯರು ವೈತಥ್ಯಪ್ರಕರಣಭಾಷ್ಯದಲ್ಲಿ, ಅಥವಾ ಮತ್ತೆ ಯಾವ ಕಡೆಯಲ್ಲಾದರೂ, ಗೌಡಸಾದರ ಅಭಿಪ್ರಾಯವು ತಮಗೆ ಸಮ್ಮತವಿಲ್ಲವೆಂದು ಹೇಳಿರುವದಿಲ್ಲ. ಸೂತ್ರಭಾಷ್ಯದಲ್ಲಿ ಗೌಡಸಾದರನ್ನು “ ವೇದಾಂತಾರ್ಥಸಂಪ್ರದಾಯ ವನ್ನು ಬಲ್ಲ ಆಚಾರ್ಯರು ” (ಸೂ. ಭಾ. ೧-೪-೧೪, ೨-೧-೯) ಎಂದು ಗೌರವ ದಿಂದ ಕರೆದಿರುತ್ತಾರೆ. ಆದ್ದರಿಂದ ಸೂತ್ರಭಾಷ್ಯದಲ್ಲಿ ಕನಸಿಗೂ ಎಚ್ಚರಕ್ಕೂ ತಾರತಮ್ಯವಿರುವದೆಂದು ಹೇಳಿರುವದು ವ್ಯವಹಾರದೃಷ್ಟಿಯಿಂದಲೇ ಎಂದು ಹೇಳ ಬೇಕಾಗಿರುತ್ತದೆ. “ ಅತೋ ವೈಲೇಷಿಕಮಿದಂ ಸನ್ಯಸ್ಯ ಸೂಯಾಮಾತ್ರತ್ವಮ್ ಉದಿನಮ್ ” (ಸೂ. ಭಾ. ೨-೨-೪) ಎಂಬ ಭಾಷ್ಯದಲ್ಲಿ ಎಚ್ಚರವೂ ಕನಸಿನಂತೆ ಮಾಯಕವೇ ಆಗಿರುವದೆಂದು ಅವರೇ ಹೇಳಿರುವದು ಇದಕ್ಕೆ ಅನುಗುಣವಾಗಿಯೇ ಇರುತ್ತದೆ.

ಅದ್ವೈತಪ್ರಕರಣದಲ್ಲಿ ಹೇಳಿರುವ ಮನೋನಿಗ್ರಹ

ಈ ವಿಷಯದಲ್ಲಿ ಈಗಿನ ವೇದಾಂತಿಗಳಲ್ಲಿ ಬೇರೆಬೇರೆಯ ಅಭಿಪ್ರಾಯಗಳು ಉಂಟಾಗಿರುತ್ತವೆ. ಆದ್ದರಿಂದ ಛಾರಿಕಾಕಾರರೂ ಭಾಷ್ಯಕಾರರೂ ಈ ಬಗ್ಗೆ ಏನು ಹೇಳಿರುವರೆಂಬುವನ್ನು ಸ್ವಲ್ಪ ವಿಮರ್ಶಿಸುವದು ಅವಶ್ಯವಾಗಿದೆ.

(೧) “ ಆತ್ಮಸತ್ಯಾನುಜೋಧದಿಂದ ಯಾವಾಗ ಸಂಕಲ್ಪಿಸುವದಿಲ್ಲವೋ ಆಗ ಮನಸ್ಸು ಅಮನಸ್ತೆಯನ್ನು ಹೊಂದುವದು ” (ಕಾ. ೩-೨೩).

(೨) “ ನಿಗ್ರಹವಾದ ನಿರ್ವಿಕಲ್ಪವಾದ ಮನಸ್ಸಿನ ಪ್ರಚಾರವನ್ನು ಅರಿತುಕೊಳ್ಳಬೇಕು. ಸುಷುಪ್ತಿಯಲ್ಲಿರುವ ಮನಸ್ಸಿನ ಪ್ರಚಾರವು ಬೇರೆಯಾಗಿರುವದು ; ಏಕೆಂದರೆ ಅಲ್ಲಿ ಮನಸ್ಸು ಲಯವಾಗುತ್ತದೆ, ನಿಗ್ರಹವಾದಾಗ ಲಯವಾಗುವದಿಲ್ಲ ” (ಕಾ. ೩-೩೪, ೩೫).

ಮೇಲಿನ ಕಾರಿಕೆಗಳಲ್ಲಿ ಮನಸ್ಸನ್ನು ನಿಗ್ರಹಮಾಡಿದರೆ ಆಗುವ ಸಮಾಧಿಯನ್ನು ಪರಾಮರ್ಶಿಸಿದೆಯೆಂದೂ ಸುಷುಪ್ತಿಯಲ್ಲಿರುವ ಮೂಲಾವಿದ್ಯೆಯು ಸಮಾಧಿಯಲ್ಲಿರುವದಿಲ್ಲ ಎಂಬುದು ಕಾರಿಕೆಗಳ ಒಟ್ಟರ್ಥವೆಂದೂ ಕೆಲವರು ಭಾವಿಸಿರುತ್ತಾರೆ. ಮೂಲಾವಿದ್ಯಾವಾದವು ಕಾರಿಕೆಗೂ ಭಾಷ್ಯಕ್ಕೂ ಅಸಂಪರ್ಕವಾದದ್ದು ಎಂದು ನಾವು ಆಗಲೆ ತೋರಿಸಿಕೊಟ್ಟಿರುತ್ತೇವೆ. ಸುಷುಪ್ತಿಯಲ್ಲಿಯೂ ಸಮಾಧಿಯಲ್ಲಿರುವಂತೆ ಅದ್ವೈತಾತ್ಮಸ್ವರೂಪವೋದೇ ಇರುವದೆಂದು ಕಾರಿಕೆಯ ಭಾಷ್ಯದಲ್ಲಿಯೂ (ಭಾ. ಭಾ. ೧೨೩, ೧೩೩, ೧೪೪, ೨೬೧), ಗೀತಾಭಾಷ್ಯ (ಭಾ. ಭಾ. ೬೦೧), ಸೂತ್ರಭಾಷ್ಯ (೨-೧-೯, ೨-೨-೨)-ಇವುಗಳಲ್ಲಿಯೂ ಕಂಠೋಕ್ತವಾಗಿ ಹೇಳಿರುತ್ತದೆ.

ಇದೂ ಅಲ್ಲದೆ ಇದು ಜ್ಞಾನದ ಪ್ರಕರಣವಾದ್ದರಿಂದ **ವಿನೇಕದಿಂದ ಆತ್ಮಸತ್ಯವನ್ನರಿತುಕೊಂಡು ಚಿತ್ತನಿರೋಧವನ್ನು ಮಾಡಿಕೊಳ್ಳುವದನ್ನೇ ಇಲ್ಲಿ ನಿಗ್ರಹವೆಂಬ ಹೆಸರಿನಿಂದ ಕರೆದಿದೆ** ಎಂದು ತಿಳಿಯಬೇಕಾಗಿದೆ. ಆದ್ದರಿಂದ ಸುಷುಪ್ತಿಯಿಂದ ಎಚ್ಚತ್ತಬಳಿಕ ದ್ವೈತವು ಎಂದಿನಂತೆ ಸತ್ಯವಾಗಿ ತೋರುವ ಹಾಗೆ ದ್ವೈತವು ಜ್ಞಾನದಿಂದ ಬಾಧಿತವಾದ ಬಳಿಕ ಎಂದಿಗೂ ಸತ್ಯವಾಗಿ ತೋರಲಾರದು ಎಂಬುದೇ ಇಲ್ಲಿ ಹೇಳಿರುವ ತಾರತಮ್ಯವು. ಆಗಮಪ್ರಕರಣದಲ್ಲಿ ಪ್ರಾಜ್ಞತುರೀಯರಿಗೆ ಹೇಳಿರುವ ತಾರತಮ್ಯವನ್ನೇ ಇಲ್ಲಿ ಪ್ರಕಾರಾಂತರದಿಂದ ತಿಳಿಸಿದೆ ಎಂದು ತಿಳಿಯಬೇಕು.

ಇನ್ನು ಇದೇ ಪ್ರಕರಣದ ನಲವತ್ತನೆಯ ಕಾರಿಕೆಯಲ್ಲಿರುವ ವಿಷಯವನ್ನು ಪರಿಶೀಲಿಸೋಣ.

(೧) “ ಎಲ್ಲಾ ಯೋಗಿಗಳಿಗೂ ಅಭಯವೂ ದುಃಖಕ್ಷಯವೂ ಜ್ಞಾನವೂ ಅಕ್ಷಯವಾದ ಶಾಂತಿಯೂ ಮನಸ್ಸಿನ ನಿಗ್ರಹಕ್ಕೆ ಅಧೀನವಾಗಿರುತ್ತದೆ ” (೧-೪೦).

ಇಲ್ಲಿ ಹೇಳಿರುವ ಮನೋನಿಗ್ರಹವೆಂದೇ ಸ್ವರೂಪವೇನು? - ಎಂಬುದು ವಿಚಾರಣೀಯವಾಗಿರುತ್ತದೆ. ಏಕೆಂದರೆ ಈ ನಿಗ್ರಹವನ್ನು ವಿವರಿಸುವಾಗ “ ಲಯ, ವಿಕ್ಷೇಪ, ಕಷಾಯ, ಸುಖಾಸ್ವಾದ-ಎಂಬ ನಾಲ್ಕು ಎಡರುಗಳನ್ನು ದಾಟಿದರೆ ಮನಸ್ಸು ಬ್ರಹ್ಮವಾಗುತ್ತದೆ ” ಎಂಬ ಅಭಿಪ್ರಾಯವು (ಕಾ. ೩-೪೨ ರಿಂದ ೪೬) ರಲ್ಲಿ ಕಂಡುಬರುತ್ತದೆ. ಇಲ್ಲಿ ನಿರ್ವಿಕಲ್ಪಸಮಾಧಿಯನ್ನು ಹೇಳಿದೆಯೆಂದೂ ಆ ಸಮಾಧಿಯನ್ನು ಅನುಭವಿಸಿ ಎಚ್ಚತ್ತವನಿಗೆ ಪ್ರಾರಬ್ಧ ಕರ್ಮವು ಸವೆಯುವವರೆಗೂ **ಅಜ್ಞಾನದ ಲೇಶ ಅಥವಾ ಸಂಸ್ಕಾರ** ಎಂಬ ಕಲಂಕವು ಇದ್ದು ಕೊಂಡಿರುವುದೆಂದೂ ಶರೀರವು ಬಿಡಬಳಿಕ ಪ್ರಾಣವು ಬ್ರಹ್ಮದಲ್ಲಿ ಲಯವಾಗಲು **ವಿದೇಹಕ್ಕೆ** ನಲ್ಯವೆಂಬ ಮುಖ್ಯಮುಕ್ತಿಯುಂಟಾಗುವುದೆಂದೂ ಕೆಲವರು ವರ್ಣಿಸುತ್ತಾರೆ.

ಆದರೆ ಈ ವಾದಕ್ಕೆ ಕಾರಿಕೆಯಲ್ಲಾಗಲಿ ಕಾರಿಕಾಭಾಷ್ಯವಲ್ಲಾಗಲಿ ಪ್ರಸ್ಥಾನತ್ರಯದ ಮಿಕ್ಕ ಭಾಷ್ಯಗಳಲ್ಲಿಯೇ ಆಗಲಿ ಯಾವ ಆಧಾರವೂ ಇರುವುದಿಲ್ಲ. ಜ್ಞಾನಯೋಗಕ್ಕೆ ಅಂತರಂಗಸಾಧನವಾಗಿ ಗೀತೆಯ ಆರನೆಯ ಅಧ್ಯಾಯದಲ್ಲಿ ಹೇಳಿರುವಂತೆಯೇ ಇಲ್ಲಿಯೂ **ಧ್ಯಾನಯೋಗವನ್ನೇ ಮನೋನಿಗ್ರಹವೆಂಬ ಹೆಸರಿನಿಂದ ಉಪದೇಶಿಸಿರುತ್ತದೆ** ಎಂದು ಭಾವಿಸಿದರೆ ಈ ಎರಡುಕಡೆಗಳಲ್ಲಿರುವ ಅರ್ಚಾರ್ಥದ ಅಭಿಪ್ರಾಯಕ್ಕೂ ಏಕವಾಕ್ಯತೆಯುಂಟಾಗುತ್ತದೆ. ಮಧ್ಯಮಾಧಿಕಾರಿಗಳಿಗೆ ಉಪದೇಶಿಸಿರುವ ಈ ಮನೋನಿಗ್ರಹವು ಪುರುಷತಂತ್ರವಾದ **ಉಪಾಸನೆಯಲ್ಲ**; ಸೂಕ್ಷ್ಮಭೃಷ್ಟಿಯಿಂದ ಪರೀಕ್ಷಿಸಿ ರತ್ನದ ತತ್ತ್ವವನ್ನು ನಿಶ್ಚಯಿಸುವಂತೆ ಮನಸ್ಸನ್ನು ವಿಷಯಚಿಂತೆಯಿಂದ ಚದರಿಸದೆ, ಅತ್ಯಚಿಂತೆಯಿಂದ ಬೇಸತ್ತು ಲಯವಾಗಗೊಳಿಸದೆ, ಈ

ಪರಿಶೀಲನೆಯ ಅನಂದದಿಂದಲೇ ತೃಪ್ತನೂ ಆಗದೆ, ಏಕಾಗ್ರತೆಯಿಂದ ಅತ್ಮಸ್ವರೂಪವನ್ನು ಚಿಂತಿಸುವದೇ ಮನೋನಿಗ್ರಹವೆಂಬ ಮಾತಿನಿಂದ ಇಲ್ಲಿ ಹೇಳಿರುವ ಸಾಧನವು. ಇದನ್ನು **ನಿದಿಧ್ಯಾಸನ**ವೆಂದೂ ಕರೆಯುತ್ತಾರೆ. ಅದ್ವೈತಪ್ರಕರಣವೇ ಉಪಾಸನಾ ಸಂದೆಯಿಂದ ಪ್ರಾರಂಭವಾಗಿರುವುದರಿಂದಲೂ ಇಲ್ಲಿ ಉಪದೇಶಿಸಿರುವುದು ಉಪಾಸನೆಗಿಂತ ಬೇರೆಯಾದ ನಿದಿಧ್ಯಾಸನವೆಂದು ಸಿದ್ಧವಾಗುತ್ತದೆ. ಈ ನಿದಿಧ್ಯಾಸನವನ್ನು ಉಪಾಸನೆಯೆಂದು ಕರೆಯುವದರಲ್ಲೇನೂ ದೋಷವಿಲ್ಲ ; ಏಕೆಂದರೆ ಜ್ಞಾನವನ್ನು ಕೂಡ ಉಪಾಸನೆ ಎಂಬ ಹೆಸರಿನಿಂದಲೂ ಕರೆದಿರುವುದು ರ್ಪುತಿಸ್ಕೃತಿಗಳಲ್ಲಿ ಕಂಡು ಬರುತ್ತದೆ. ಆದರೆ ಲೋಕಾಂತರದಲ್ಲಿ ಬ್ರಹ್ಮಸಾಯುಜ್ಯವನ್ನು ಪಡೆಯುವದಕ್ಕೆ ಸಾಧನವಾಗಿರುವ ಉಪಾಸನೆಗೂ ಇಲ್ಲಿಯೇ ಅತ್ಮಸತ್ಯಾನುಬೋಧಕ್ಕೆ ಕಾರಣವಾಗಿರುವದೆಂದು ಹೇಳಿರುವ ಈ ಉಪಾಸನೆಗೂ ಇರುವ ತಾರತಮ್ಯವನ್ನು ಮಾತ್ರ ಕಡೆಗಣಿಸಬಾರದು. ಆದ್ದರಿಂದಲೇ ಭಾಷ್ಯಕಾರರು ಅದ್ವೈತಪ್ರಕರಣದ ಅರ್ಥವನ್ನು ಉಪಸಂಹಾರಮಾಡುವ ಸಂದರ್ಭದಲ್ಲಿ ಹೀಗೆಂದು ಬರೆದಿರುತ್ತಾರೆ :

“ಈ ಮನೋನಿಗ್ರಹಾದಿಗಳೂ ಮೃತ್ಯೋಹಾದಿಗಳಂತೆ ಎಂದು ಹೇಳಿದ ಸೃಷ್ಟಿಯೂ, ಉಪಾಸನೆಯೂ ಪರಮಾರ್ಥವನ್ನು ತಿಳಿಯುವದಕ್ಕೆ ಉಪಾಯವೆಂದು ಹೇಳಿದೆಯೇ ಹೊರತು ಪರಮಾರ್ಥಸತ್ಯವೆಂದು ಹೇಳಿಲ್ಲ” (ಭಾ. ಭಾ. ೨೧೦).

ಕಾರಿಕೆಯಲ್ಲಿಯೂ ಭಾಷ್ಯದಲ್ಲಿಯೂ ಕಾಣಬರುವ ದ್ವೈತಖಂಡನೆ

ಗೌಡವಾದರೂ ಆಚಾರ್ಯರೂ ಇಲ್ಲಿ ವೈಶೇಷಿಕರು, ಸಾಂಖ್ಯರು, ಬೌದ್ಧರು, ಜೈನರು, ವೀರ್ವಾಂಸಕರು-ಮುಂತಾದವರ ಮತಗಳನ್ನು ಅಲ್ಲಲ್ಲಿ ಖಂಡಿಸಿರುತ್ತಾರೆ. ಈ ಖಂಡನೆಯ ಪ್ರಯೋಜನವೇನೆಂಬುದನ್ನು ವಿಚಾರಪೂರ್ವಕವಾಗಿ ಗೊತ್ತುಪಡಿಸಬೇಕಾಗಿದೆ. ಏಕೆಂದರೆ ಶೂನ್ಯವಾದಿಗಳೂ ಸಾಂಖ್ಯವೈಶೇಷಿಕಾದಿಗಳೂ ತಮ್ಮ ತಮ್ಮ ಮತವೂದೇ ಸರಿ ಎಂದು ತೋರಿಸುವದಕ್ಕಾಗಿ ಪರಮತವನ್ನು ಖಂಡಿಸಲೇ ಬೇಕಾಗಿರುವಂತೆ ಅದ್ವೈತಿಗಳಿಗೆ ಈ ಖಂಡನೆಯ ಅವಶ್ಯಕತೆಯಿರುವದಿಲ್ಲ. ದ್ವೈತಿಗಳಿಗೆ ದ್ವೈತವು ಪರಮಾರ್ಥಸತ್ಯವಾದ್ದರಿಂದ ತಮ್ಮ ಸಿದ್ಧಾಂತವನ್ನು ಸ್ಥಾಪಿಸಿದವೇನೋ ಅವರಿಗೆ ಪರಮತವು ದುಷ್ಟವೆಂದು ತೋರಿಸಬೇಕಾದದ್ದು ಉಳಿದುಕೊಂಡಿರುತ್ತದೆ. ಆದರೆ ಅದ್ವೈತಿಗಳ ವೃಷ್ಟಿಯಿಂದ ದ್ವೈತವೆಲ್ಲವೂ ಮಾಯಾಕಲ್ಪಿತವಾಗಿರುವುದರಿಂದ ಆ ಕಲ್ಪಿತದ್ವೈತದಿಂದ ಅದ್ವೈತಕ್ಕೆ ಯಾವ ಹಾನಿಯೂ ಇಲ್ಲ (೩-೧೬, ೧೮) ; ಆದ್ದರಿಂದ ಅದ್ವೈತವನ್ನು ಸ್ಥಾಪಿಸುವುದರಿಂದಲೇ ದ್ವೈತವನ್ನು ಖಂಡಿಸಿದಂತೆ ಆಗಿಬಿಡುತ್ತದೆ. ಹೀಗಿದ್ದರೂ ದ್ವೈತವನ್ನು ಬೇರೆಯಾಗಿ ಖಂಡಿಸಿರುವದೇಕೆಂದರೆ

(೧) ದ್ವೈತಸಿದ್ಧಾಂತಗಳು ಪರಸ್ಪರವಿರುದ್ಧವಾಗಿರುವುದರಿಂದ ದ್ವೈತಬುದ್ಧಿಯು ರಾಗದ್ವೇಷಾದಿಗಳಿಗೆ ಕಾರಣವಾಗಿರುವದೆಂದೂ (೩-೧೭, ಭಾ. ಭಾ. ೧೬೧) ಅದ್ವೈತವು ಸರ್ವಕಲ್ಪನೆಗಳಿಗೂ ಆಧಾರವಾಗಿರುವುದರಿಂದ ಯಾವಾಗಲೂ ತಿವ ಸ್ವರೂಪವಾಗಿರುವದೆಂದೂ (೨-೩೩, ಭಾ. ಭಾ. ೧೧೭) ಮುಮುಕ್ಷುಗಳಿಗೆ ತಿಳಿಸಿ ಕೊಡುವದಕ್ಕೆ; ದ್ವೈತಿಗಳು ವೇದವಿರುದ್ಧವಾದ ಕುದ್ಯಷ್ಟಿಯನ್ನವಲಂಬಿಸಿರುವುದರಿಂದ ಅವರ ದರ್ಶನಗಳು ಸರಿಯಾದ ವಿಚಾರಕ್ರಮದಿಂದ ಪರೀಕ್ಷಿಸಿದರೆ ಅಯುಕ್ತವೆಂದೇ ಸ್ಪಷ್ಟವಾಗುವದೆಂದು ತಿಳಿಸುವದಕ್ಕೆ (೩-೧೩, ಭಾ. ಭಾ. ೧೫೧). ಈ ಅಭಿಪ್ರಾಯವನ್ನು ಭಾಷ್ಯಕಾರರು ಈ ಕೆಳಗೆ ಉದಾಹರಿಸುವಂಥ ವಾಕ್ಯಗಳಲ್ಲಿ ಮತ್ತೆ ಮತ್ತೆ ಸೂಚಿಸಿರುತ್ತಾರೆ :—

“ ನಿಗತದೋಷೈರೇವ ಪಣ್ಣಿ ತೈರ್ವೇದಾನ್ತಾರ್ಥತತ್ಪರೈಃ ಸಂನ್ಯಾಸಿಭಿಃ
 ಆಯನಾತ್ಮಾ ದ್ರಷ್ಟುಂ ಶಕ್ಯಃ, ನಾನ್ಯೈಃ ರಾಗಾದಿಕಲುಷಿತಚೇತೋಭಿಃ
 ಸ್ವಪಕ್ಷಪಾತಿದರ್ಶನೈಃ ತಾರ್ಕಿಕಾದಿಭಿಃ ಇತ್ಯಭಿಪ್ರಾಯಃ ” (೨-೩೫,
 ಭಾ. ಭಾ. ೧೨೧). “ ಯಾವ ದೋಷಗಳೂ ಇಲ್ಲದ, ವೇದಾಂತಾರ್ಥದಲ್ಲಿಯೇ ತತ್ಪರರಾಗಿರುವ ಸಂನ್ಯಾಸಿಗಳಿಗೇ ಈ ಆತ್ಮನನ್ನು ಕಾಣುವದು ಶಕ್ಯವೇ ಹೊರತು ರಾಗವೇ ಮುಂತಾದ (ದೋಷಗಳಿಂದ) ಚಿತ್ತವು: ಕದಡಿರುವ, ತಮಗೆ ಬೇಕಾಗಿರುವ ದರ್ಶನಗಳನ್ನೇ (ಇಟ್ಟುಕೊಂಡಿರುವ), ತಾರ್ಕಿಕರೇ ಮುಂತಾದವರಿಗೆ ಅಗಲಾರದು ಎಂದು ಅಭಿಪ್ರಾಯ.”

ಶಾಸ್ತ್ರೋಕ್ತವಾದ ಉಪಾಸನೆಗಳನ್ನು ನಿಂದಿಸಿರುವುದು ಅಜಾತಿವಾದದ ಹೆಚ್ಚು ಗಾರಿಕೆಯನ್ನು ತಿಳಿಸುವದಕ್ಕೇ ಹೊರತು ಆ ಸಾಧನಗಳು ಸರ್ವಥಾ ಉಪಯೋಗ ವಿಲ್ಲವೆಂಬ ಭಾವದಿಂದಲ್ಲ. ಆದ್ದರಿಂದಲೇ ಮಂವಮಧ್ಯಮಾಧಿಕಾರಿಗಳಿಗೆ ಕರ್ಮವನ್ನೂ ಉಪಾಸನೆಯನ್ನೂ ಶ್ರುತಿಯು ಕನಿಕರದಿಂದ ವಿಧಿಸಿದ ಎಂದೂ (೩-೧೬), ಸ್ಥೂಲಬುದ್ಧಿಗಳಾದ ಶ್ರೋತ್ರಿಯರಿಗೆ ಕರ್ಮಾದಿಸಾಧನಗಳಿಗೆ ಅನುಕೂಲವಾಗಿರಬೇಂದು ಸೃಷ್ಟಿಯನ್ನು ಒಪ್ಪಿದೆ ಎಂದೂ (೪-೪೨) ಕಾರಿಕಾಕಾರರೂ ಭಾಷ್ಯಕಾರರೂ ಹೇಳಿರುತ್ತಾರೆ. ಈ ರೀತಿಯಲ್ಲಿ ನೋಡಿದರೆ ದ್ವೈತವು ವ್ಯಾವಹಾರಿಕಸತ್ಯ, ಅದ್ವೈತವು ಪರಮಾರ್ಥಸತ್ಯ-ಎಂಬುದೇ ಕಾರಿಕಾಕಾರರ ಮತ್ತು ಭಾಷ್ಯಕಾರರ ಸಿದ್ಧಾಂತವಾಗಿರುತ್ತದೆ.

ಈ ಪೀಠಿಕೆಯು ಈಗಾಗಲೇ ಬಲುದೊಡ್ಡದಾಗಿರುತ್ತದೆ. “ ನಾಂಡೂ ಕ್ಯೋಪನ್ಯಾಸಮಂಜರಿ ” ಎಂಬ ಒಂದು ಪ್ರಬಂಧದಲ್ಲಿ ಗೌಡಪಾದಕಾರಿಕೆಯ ಗಡುಚಾದ ವಿಷಯಗಳನ್ನೆಲ್ಲ ಚರ್ಚಿಸುವೆನೆಂದು ನೊದಲನೆಯ ಸಂಸ್ಕರಣದ

ಪೀಠಿಕೆಯಲ್ಲಿ ವಾಗ್ಧಾನವಿತ್ತಿದ್ದ ವಾದರೂ ಗ್ರಂಥವು ಅನೇಕಕಾರಣಗಳಿಂದ ಈವರೆಗೆ ಹೊರಕ್ಕೆ ಬಂದಿರುವುದಿಲ್ಲ. ಸದ್ಯಕ್ಕೆ ಈ ಪೀಠಿಕೆಯಲ್ಲಿ ಪ್ರಸ್ತಾಪಿಸಿರುವ ಪ್ರಧಾನ ಏಷಯಗಳಿಂದಲೇ ವಾಚಕರು ತೃಪ್ತರಾಗಿ ಆ ಗ್ರಂಥದ ಪ್ರಕಟನೆಯಲ್ಲಾಗುವ ವಿಲಂಬವನ್ನು ಕ್ಷಮಿಸಬೇಕೆಂದು ಬೇಡುತ್ತೇವೆ. ಈ ಎರಡನೆಯ ಸಂಸ್ಕರಣವನ್ನು ಸ್ವಲ್ಪ ತಡವಾದರೂ ಮೊದಲಿಗಿಂತ ಅನೇಕಪ್ರಕಾರಗಳಿಂದ ತೃಪ್ತಿಕರವಾದ ರೂಪದಲ್ಲಿ ಪ್ರಕಾಶಗೊಳಿಸುವುದಕ್ಕೆ ಅವಕಾಶವನ್ನು ಕಲ್ಪಿಸಿಕೊಟ್ಟಿರುವ ಪರಮೇಶ್ವರನನ್ನು ಭಕ್ತಿಯಿಂದ ನಮಸ್ಕರಿಸಿ ಈ ಪೀಠಿಕೆಯನ್ನು ಇಲ್ಲಿಗೆ ಮುಗಿಸುವೆವು.

ಯ. ಸುಬ್ರಹ್ಮಣ್ಯಶರ್ಮ.

ವಿಷಯಾನುಕ್ರಮಣಿಕೆ

ಭಾಷ್ಯಕಾರರ ಅವತರಣಿಕೆ

ಮಂಗಳ-ಈ ಪ್ರಕರಣದ ಸಂಬಂಧ (೧)-ವೇದಾಂತದ ಅನುಬಂಧಗಳು (೨)-ಪ್ರಕರಣ ವಿಷಯಗಳ ವಿಂಗಡ (೩). ಪುಟ. ೧-೫

೧. ಉಪನಿಷತ್ತು

ಓಂಕಾರನಿರ್ಣಯದಿಂದ ಆತ್ಮತತ್ತ್ವಜ್ಞಾನವಾಗುವ ರೀತಿ (೪)-ಎಲ್ಲವೂ ಓಂಕಾರವೇ (೫-೬)-ಎಲ್ಲವೂ ಬ್ರಹ್ಮನೇ, ಬ್ರಹ್ಮವು ಆತ್ಮನೇ (೭-೮) ಆತ್ಮನಿಗೆ ನಾಲ್ಕು ಪಾದಗಳು (೯)-ಪ್ರಶ್ನಾನರನೆಂಬ ಮೊದಲನೆಯ ಪಾದ (೧೦-೧೧)-ಆತ್ಮನ ಪಾದಗಳು ಸಮಷ್ಟ್ಯಪಾಧಿಯಿಂದ ಕೂಡಿವೆ (೧೨-೧೩)-ತೈಜಸನೆಂಬ ಎರಡನೆಯ ಪಾದ (೧೪)-ಪ್ರಾಜ್ಞನೆಂಬ ಮೂರನೆಯ ಪಾದ (೧೫-೧೬). ಪುಟ. ೬-೨೦.

೧. ಕಾರಿಕೆ : ಅಗಮಪ್ರಕರಣ

ಕಾರಿಕಾರಂಭ (೧೮)-ವಿಶ್ವಾದಿಗಳು ಮೂವರಲ್ಲ, ಒಬ್ಬನೇ (೧೯)-ವಿಚ್ಛರದಲ್ಲಿಯೇ ವಿಶ್ವಾದಿಗಳ ಅನುಭವ (೨೦-೨೨)-ಪ್ರಾಜ್ಞನೂ ಅನ್ಯಾಕೃತನೂ ಒಬ್ಬನೇ (೨೩)-ಅನ್ಯಾಕೃತನಿಗೆ ಪ್ರಾಣನೆಂಬ ಹೆಸರು ಹೇಗೆ? (೨೪)-ಶುದ್ಧಬ್ರಹ್ಮವನ್ನು ಶ್ರುತಿಯಲ್ಲಿಯೂ ಕಾರಿಕೆಯಲ್ಲಿಯೂ ಹೇಳಿದೆ (೨೫)-ಎಚ್ಚರದಲ್ಲಿಯೇ ಪ್ರಾಜ್ಞನ ಅನುಭವವೂ ಇದೆ (೨೬)-ಭೋಕ್ತೃಒಬ್ಬನೇ, ಭೋಜ್ಯವೂ ಒಂದೇ (೨೭-೨೮)-ಪ್ರಾಣಾತ್ಮನಿಂದ ಸೃಷ್ಟಿ, ಸತ್ಕಾರ್ಯವಾದ (೨೯-೩೦)-ಸೃಷ್ಟಿ ಪರಮಾರ್ಥವಲ್ಲ (೩೧-೩೩). ಪುಟ. ೨೬-೪೫.

೨. ಉಪನಿಷತ್ತು

ತುರಿಯಮಂತ್ರದ ಅವತರಣಿಕೆ (೩೪)-ತುರಿಯವು ಒರ್ವಿಶೇಷವಾದರೂ ಶೂನ್ಯವಲ್ಲ (೩೫)-ತುರಿಯವು ನಿಷ್ಕ್ರಿಯೋಜನವಲ್ಲ (೩೬)-ತುರಿಯನು ಅಂತಃಪ್ರಜ್ಞಾದಿಗಳಿಗಿಂತ ಬೇರೆ ಎಂದಿರುವುದರ ಪ್ರಯೋಜನ (೩೭-೩೮)-ಪ್ರತಿಷೇಧವಾಕ್ಯದ ಪ್ರಾಮಾಣ್ಯ (೩೯-೪೨). ಪುಟ. ೪೬-೫೯.

ಕಾರಿಕೆ : ಅಗಮಪ್ರಕರಣ

ತುರಿಯಸ್ವರೂಪ (೪೩)-ವಿಶ್ವಾದಿಗಳಿಗೂ ತುರಿಯನಿಗೂ ತಾರತಮ್ಯ (೪೪-೪೫)-ಪ್ರಾಜ್ಞನಿಗೂ ತುರಿಯನಿಗೂ ತಾರತಮ್ಯ (೪೬-೫೦)- ತುರಿಯನ ಜ್ಞಾನ (೫೧-೫೨). ಪುಟ. ೬೦-೭೩.

೩. ಉಪನಿಷತ್ತು

ಅತ್ಮನ ಸಾಧಗಳಿಗೂ ಓಂಕಾರದ ಮಾತ್ರೈಗಳಿಗೂ ತಾರತಮ್ಯ (೫೮)-ವೈಶ್ವಾನರನಿಗೂ ಆಕಾರಕ್ಕೂ ತಾದಾತ್ಮ್ಯ (೫೯-೬೦)-ತೈಜಸನಿಗೂ ಉಕಾರಕ್ಕೂ ತಾದಾತ್ಮ್ಯ (೬೧)-ಪ್ರಾಜ್ಞನಿಗೂ ಮುಕಾರಕ್ಕೂ ತಾದಾತ್ಮ್ಯ (೬೨)-
ಪುಟ. ೭೪-೮೦.

ಕಾರಿಕೆ : ಆಗಮಪ್ರಕರಣ

ಓಂಕಾರದ ಮೂರು ಪಾತ್ರೈಗಳು (೬೩-೬೫)-ಸಾಧಮಾತ್ರೈಗಳ ಹೋಲಿಕೆಯ ಜ್ಞಾನಕ್ಕೆ ಫಲ (೬೬-೬೭).
ಪುಟ. ೮೧-೮೪.

೪. ಉಪನಿಷತ್ತು

ಅನಾತ್ರವಾದ ಓಂಕಾರ (೬೮).

ಪುಟ. ೮೫-೮೬.

ಕಾರಿಕೆ : ಆಗಮಪ್ರಕರಣ

ಪರಮಾರ್ಥವಾದ ಓಂಕಾರ (೬೯-೭೪).

ಪುಟ. ೮೭-೯೨.

೫. ವೈತಥ್ಯಪ್ರಕರಣ

ಈ ಪ್ರಕರಣದ ಸಂಬಂಧ (೭೫)-ಕನಸಿನ ಪದಾರ್ಥಗಳು ಹುಸಿತೋರಿಕೆ (೭೬-೮೦)-
ಏಚ್ಚರದ ಭಾವಗಳು ಕನಸಿನವುಗಳಂತೆ ಹುಸಿಯೇ (೮೧)-ಕನಸಿಗೂ ಏಚ್ಚರಕ್ಕೂ ಭೇದವಿಲ್ಲ (೮೨-೯೧)-ಏಲ್ಲವೂ ಅತ್ಮನಲ್ಲಿ ಹುಟ್ಟುಗಟ್ಟಿದ ತೋರಿಕೆ (೯೨-೯೪)- ಹುಟ್ಟುಗಟ್ಟುವ ಪ್ರಕಾರ ಗಳು (೯೫-೯೬)-ಒಳಗಿನ ಹೊರಗಿನ ವಸ್ತುಗಳೆರಡೂ ಕಲ್ಪಿತವೇ (೯೭-೯೯)-ಕಲ್ಪನೆಗಳಿಲ್ಲ ಮೂಲ (೧೦೦-೧೦೧)-ಜೀವಕಲ್ಪನೆಗೆ ಅತ್ಮನನ್ನು ಅರಿಯದಿರುವದೇ ಕಾರಣ (೧೦೨-೧೦೩)- ಸರ್ವಕಲ್ಪನಾನಿವೃತ್ತಿಯು ಜ್ಞಾನದ ಫಲ (೧೦೪)-ಅತ್ಮನಲ್ಲಿ ತೋರುವ ವಿಕಲ್ಪಗಳು ಮಾಯಾ ಮಾತ್ರ (೧೦೫)-ಅತ್ಮನಲ್ಲಿ ವಾದಿಗಳ ಕಲ್ಪನೆಗಳು (೧೦೬-೧೦೭)-ಅತ್ಮಜ್ಞಾನಿಯೇ ನೇದಾರ್ಥ ವನ್ನು ಬಲ್ಲವನು (೧೦೮)-ದ್ವೈತಮಿಥ್ಯಾತ್ವಕ್ಕೆ ನೇದಾಂತಪ್ರಮಾಣ (೧೦೯)-ವ್ಯವಹಾರವು ಯಾವದೂ ಪರಮಾರ್ಥವಲ್ಲ (೧೧೦-೧೧೨)-ಹುಟ್ಟುಹೊಂದುಗಳು ಇಲ್ಲವೆಂಬುದು ಹೇಗೆ ? (೧೧೩)-ದ್ವೈತವು ಅಸತ್ತಾದರೂ ಶೂನ್ಯವಾದವು ಸಿದ್ಧಿಸುವದಿಲ್ಲ (೧೧೪)-ಶಾಸ್ತ್ರವು ದ್ವೈತದ ಅರಿವನ್ನು ಹೇಗೆ ಬಾಧಿಸುತ್ತದೆ ? (೧೧೫)-ಅದ್ವೈತವೇ ಮುಂಗಲಕರವು (೧೧೬-೧೧೯)- ತತ್ತ್ವದರ್ಶನವನ್ನು ಯಾರು ಬಲ್ಲರು ? (೧೨೦-೧೨೧)-ಜ್ಞಾನಿಗಳ ವ್ಯವಹಾರ (೧೨೨-೧೨೬).
ಪುಟ. ೯೩-೧೪೫.

೬. ಅದ್ವೈತಪ್ರಕರಣ

ಗ್ರಂಥಸಂಬಂಧ (೧೨೭-೧೨೮)-ಅಜಾತಬ್ರಹ್ಮವಾದಕ್ಕೆ ಅವತರಣಿಕೆ (೧೨೯-೧೩೦)- ಜೀವನ ಹುಟ್ಟೂ ಸಾವು ಔಪಾಧಿಕ (೧೩೧-೧೩೩) ಅತ್ಮೈಕತ್ವವಾದದಲ್ಲ ಸುಖದುಃಖಾದಿಗಳ

ವ್ಯವಸ್ಥೆ (೧೩೪-೧೩೫)-ಅತ್ಯಂತವಿಷಯದಲ್ಲಿ ಸಾಂಖ್ಯರ ಅಕ್ಷೇಪಕ್ಕೆ ಪರಿಹಾರ (೧೩೬-೧೩೭)-ವೈಶೇಷಿಕಾದಿಗಳ ಖಂಡನೆ (೧೩೮-೧೩೯)-ಅವಿದ್ಯಾಕೃತವ್ಯವಹಾರಕ್ಕೆ ದೃಷ್ಟಾಂತ (೧೪೦-೧೪೧)-ಜೀವನ ಸಂಸಾರವು ಪರಮಾರ್ಥವಲ್ಲ (೧೪೨-೧೪೩)-ಆತ್ಮನಿಗೆ ಹುಟ್ಟು ಮುಂತಾದವಿಲ್ಲವೆಂಬುದಕ್ಕೆ ಶ್ರುತಿ (೧೪೪-೧೪೫)-ಶ್ರುತ್ಯುಕ್ತ ಜೀವಬ್ರಹ್ಮಭೇದಕ್ಕೆ ಗತಿ (೧೪೬-೧೪೭)-ಸೃಷ್ಟಿವಾಕ್ಯಗಳ ತಾತ್ಪರ್ಯ (೧೪೮-೧೪೯)-ಕರ್ಮೋಪಾಸನಾವಾಕ್ಯಗಳ ಗತಿ (೧೫೦-೧೫೧)-ರಾಗದ್ವೇಷಾದಿಗಳಿಗೆಡೆಯಲ್ಲದ್ದರಿಂದ ಅವೈತನೇ ಸರಿಯಾದ ದರ್ಶನ (೧೫೨-೧೫೩)-ಜಾತಬ್ರಹ್ಮವಾದದಲ್ಲಿ ದೋಷ (೧೫೪-೧೫೫)-ಅಜಾತವಾದದಲ್ಲಿ ಸೃಷ್ಟಿ ಶ್ರುತಿಯ ತಾತ್ಪರ್ಯ (೧೫೬-೧೫೭)-ಶ್ರುತಿಯಿಂದ ಅಜಬ್ರಹ್ಮಜ್ಞಾನವಾಗುವ ರೀತಿ (೧೫೮)-ಸದ್ವಸ್ತುವಿಗೆ ಮಾಯೆಯಿಂದ ಜನ್ಮವುಂಟು (೧೫೯ ೧೬೦) ಜನ್ಮವು ಮಾಯಿಕವೆಂಬುದು ಹೇಗೆ? (೧೬೧-೧೬೨)-ದ್ವೈತವು ಮನೋಮಾತ್ರ (೧೬೩ ೧೬೪)-ಜ್ಞಾನದಿಂದ ಮನಸ್ಸು ಅಮನಸ್ಸಾಗುವದು (೧೬೫-೧೬೬)-ಜ್ಞಾನದ ಸ್ವರೂಪ (೧೬೭-೧೬೮)-ಜ್ಞಾನದಿಂದ ನೈರಾಶಿ ವಾದ ಮನಸ್ಸಿನ ಸ್ವರೂಪ (೧೬೯-೧೭೦)-ಮಧ್ಯಮಾಧಿಕಾರಿಗಳಿಗೆ ಮನೋನಿಗ್ರಹದಿಂದ ಪುರುಷಾರ್ಥ (೨೦೦ ೨೦೧)-ಮನೋನಿಗ್ರಹದಿಂದ ಸಿದ್ಧವಾಗುವ ಸುಖ (೨೦೨)-ಪ್ರಕರಣದ ಉಪಸಂಹಾರ (೨೦೩-೨೦೪).

ಪುಟ. ೧೪೬-೨೩೬.

೪. ಅಪ್ರಾತಶಾಂತಿಪ್ರಕರಣ

ಈ ಪ್ರಕರಣದ ಸಂಬಂಧ (೨೧೨)-ಮಂಗಲಾಚರ (೨೧೩ ೨೧೪) ದ್ವೈತಿಗಳ ವಿವಾದ ದಿಂದ ಅಜಾತವಾದದ ಸಿದ್ಧಿ (೨೧೫-೨೧೬)-ಜಾತವಾದದಲ್ಲಿ ದೋಷ (೨೧೭-೨೧೮)-ಅಜಾತ ವಾದದ ಉಪಸಂಹಾರ (೨೧೯-೨೨೦)-ದ್ವೈತಿಗಳ ವಿವಾದದಿಂದ ಕಾರ್ಯಕಾರಣವಾದದ ನಿರಾಸ (೨೨೧-೨೨೨)-ಧರ್ಮಾಧರ್ಮಗಳಿಗೂ ಶುಭರಕ್ಕೂ ಕಾರ್ಯಕಾರಣಭಾವವಿಲ್ಲ (೨೨೩-೨೨೪)-ಹೇತುಫಲಗಳ ಅಜಾತಿತ್ವಸಿದ್ಧಿ (೨೨೫-೨೨೬)-ಆತ್ಮಕ್ಕಿಂತ ಬೇರೆಯಾದ ವಿಷಯವಿಲ್ಲ (೨೨೭-೨೨೮)-ಚಿತ್ತವು ಆತ್ಮನಿಗಿಂತ ಬೇರೆ ಇರಲಾರದು (೨೨೯-೨೩೦)-ಅಜಾತಿ ವಾದವೇ ಸರಿಯಾದದ್ದು (೨೩೧-೨೩೨)-ಸಂಸಾರವೋಕ್ಷಗಳ ಪರಮಾರ್ಥವೆಂದರೆ ದೋಷ (೨೩೩-೨೩೪)-ಜಾಗ್ರತ್ಪ್ರದಾರ್ಥಗಳ ಮಿಥ್ಯೆ, ಆದ್ದರಿಂದಲೂ ಸಂಸಾರವೋಕ್ಷಗಳಿಲ್ಲ (೨೩೫) ಕನಸಿನಂತೆ ಎಚ್ಚರವೂ ಮಿಥ್ಯೆ (೨೩೬-೨೩೭)-ಎಚ್ಚರಕನಸುಗಳಿಗೆ ಕಾರ್ಯಕಾರಣ ಭಾವವಿಲ್ಲ (೨೩೮-೨೩೯)-ವೇದಾಂತಿಗಳು ಜನ್ಮವುಂಟೆಂದು ಹೇಳುವುದರ ಅಭಿಪ್ರಾಯ (೨೪೦-೨೪೧)-ವ್ಯವಹಾರಗೋಚರವಾದ ಮಾತ್ರಕ್ಕೆ ದ್ವೈತವು ಸತ್ಯವಾಗಲಾರದು (೨೪೨-೨೪೩)-ಅಜಾತವಸ್ತುವಿಗೆ ದೃಷ್ಟಾಂತ (೨೪೪-೨೪೫)-ಆತ್ಮನಲ್ಲ ಕಾರ್ಯಕಾರಣ ಭಾವವಿಲ್ಲವೆಂಬುದಕ್ಕೆ ಯುಕ್ತಿ (೨೪೬-೨೪೭)-ಹೇತುಫಲಾಭಿಮಾನವು ಹೋದರೆ ಮುಕ್ತಿ (೨೪೮-೨೪೯)-ಪರಮಾರ್ಥದೃಷ್ಟಿಯಲ್ಲಿ ನಿತ್ಯಾನಿತ್ಯವಿಭಾಗವಿಲ್ಲ (೨೫೦-೨೫೧)-ದ್ವೈತವೈಪ್ರಸ್ಥಾ ಚಿತ್ತದ ಅಲಾಗುಣ (೨೫೨-೨೫೩)-ಶಾಸ್ತ್ರಾಭಿಭೇದವೂ, ಅಜತ್ವವೂ, ಅವಿದ್ಯೆಕವೇ (೨೫೪-೨೫೫)-ನಿರ್ಭಾಳಿಮಾನದಿಂದ ಸಂಸಾರ ಜ್ಞಾನದಿಂದ ವೋಕ್ಷ (೨೫೬-೨೫೭)-ಜ್ಞಾನದ ವ್ಯವಹಾರಿಕಪ್ರಯೋಜನ (೨೫೮-೨೫೯)-ವೇದಾಂತಪ್ರಕ್ರಿಯೆ (೨೬೦-೨೬೧)-ಆತ್ಮನು ಅನಸ್ಥಾ ರಹಿತನು (೨೬೨-೨೬೩)-ಉಪಸಂಹಾರ (೨೬೪-೨೬೫)-ಮಂಗಲ (೨೬೬-೨೬೭).

ಪುಟ. ೨೩೭-೩೨೨.

ಮಾಂಡೂಕ್ಯಕಾರಿಕೆಯ ಸಾರ

೧. ಆಗಮಪ್ರಕರಣ	೩೨೩-೩೨೪
೨. ವೈತಥ್ಯಪ್ರಕರಣ	೩೨೪-೩೨೬
೩. ಅದ್ವೈತಪ್ರಕರಣ	೩೨೬-೩೨೯
೪. ಅಲಾತಶಾಂತಿಪ್ರಕರಣ	೩೨೯-೩೨೯

ಪರಿಶಿಷ್ಟ

೧. ಬೌದ್ಧಪ್ರಕ್ರಿಯಾಸಾಮ್ಯವಿಚಾರ	೩೨೩-೩೨೪
೨. ಕಾರಿಕೆಗಳಿಗೂ ಬೌದ್ಧಗ್ರಂಥಗಳಿಗೂ ಸಮಾನವಾದ ಶಬ್ದಗಳು	೩೨೬-೩೨೯
೩. ಶ್ರುತ್ಯದಾಹರಣಸೂಚನೆ	೩೨೦-೩೨೧
ಕಾರಿಕೆಗಳ ಅನುಕ್ರಮಣಿಕೆ	೩೨೨-೩೨೩
ಶಬ್ದಾನುಕ್ರಮಣಿಕೆ	೩೨೬- ೪೦೭

ತಿದ್ದುಪಡಿ

ಈ ಗ್ರಂಥದ ೨೫೬ ನೆಯ ಪುಟದಲ್ಲಿ (ಭಾಷ್ಯ) ಎಂಬ ಮಾತಿನ ಕೆಳಗೆ ಈ ವಿಷಯವನ್ನು ದಯವಿಟ್ಟು ಸೇರಿಸಿಕೊಂಡು ಓದಬೇಕು:

“ಯತ್ರ ತ್ವಸ್ಯ ಸರ್ವಮಾತ್ಮೈವಾಭೂತ್” (ಬೃ. ೪-೫-೧೫) ಇತಿ ಪರ
ಮಾರ್ಥತೋ ದ್ವೈತಾಭಾವಃ ಶ್ರುತ್ಯಾ ಉಕ್ತಃ | ತಮ್ ಆಶ್ರಿತ್ಯ ಆಹ-

(ಭಾಷ್ಯಾರ್ಥ)

ಸಂಕೇತಗಳ ವಿವರ

ಈ ಸಂಪುಟದಲ್ಲಿ ಮುಂಡಕ, ಪ್ರಶ್ನ-ಇವುಗಳ ಭಾಷ್ಯಗಳಲ್ಲಿ ಉಪಯೋಗಿಸಿರುವ ಸಂಕೇತಗಳನ್ನೇ ಉಪಯೋಗಿಸಿದೆ. ಆ ಸಂಕೇತಾಕ್ಷರಗಳನ್ನು ಈ ಪುಸ್ತಕಗಳಲ್ಲಿ ವಿವರಿಸುತ್ತದೆ. ಇಲ್ಲಿ ಕೆಲವು ಅಕ್ಷರಸಂಕೇತಗಳನ್ನು ಮಾತ್ರ ಕೊಟ್ಟಿದೆ.

ಈ. ವಾ.	ಈಶಾವಾಸ್ಯ, ಮಾಧ್ಯಂದಿನ ಪಾಠ.
ಗೌ. ಭಾಷ್ಯ.	ಗೌಡಪಾದರು ಸಾಂಖ್ಯಕಾರಿಕೆಗೆ ಬರೆದ ಭಾಷ್ಯ.
ನಾ.	ತೈತ್ತಿರೀಯೋಪನಿಷತ್ತು ನಾರಾಯಣಪನ್ನ.
ನ್ಯಾ. ಸೂ.	ನ್ಯಾಯಸೂತ್ರ, ಗೌತಮವಿರಚಿತ.
ಮಂ.	ಮಂತ್ರ.
ಯೋ. ಸೂ.	ಯೋಗಸೂತ್ರ.
ಸಾಂ. ಕಾ.	ಸಾಂಖ್ಯಕಾರಿಕಾ, ಈಶ್ವರಕೃಷ್ಣಕೃತ.

ಉಪನಿಷತ್ತುಗಳನ್ನು ಮೊದಲನೆಯ ಅಕ್ಷರದಿಂದಲೂ ಭಾಷ್ಯಭಾಗವನ್ನು ಭಾ. ಭಾ. ಎಂಬ ಅಕ್ಷರಗಳಿಂದಲೂ ತಿಳಿಸಿದೆ.

|| ಓಂ ||

ಶ್ರೀಶಾಂಕರಭಾಷ್ಯಸಮೇತ

ಶ್ರೀಗೌಡಪಾದೀಯಕಾರಿಕಾಸಹಿತ

ಮಾಂಡೂಕೋಪನಿಷತ್ತು



ಭಾಷ್ಯಕಾರರ ಅವತರಣಿಕೆ

ಮಂಗಲ

ಪ್ರಜ್ಞಾನಾಂಶುಪ್ರತಾನ್ಯೈಃ ಸ್ಥಿರಚರನಿಕರವ್ಯಾಪಿಭಿರ್ವ್ಯಾಪ್ಯ ಲೋಕಾನ್

ಭುಕ್ತ್ವಾ ಭೋಗಾನ್ ಸ್ಥವಿಷ್ಠಾನ್ ಪುನರಪಿ ಧಿಷಣೋದ್ಭಾಸಿತಾನ್ ಕಾಮಜನ್ಯಾನ್ |

ಪೀತ್ವಾ ಸರ್ವಾನ್ ವಿಶೇಷಾನ್ ಸ್ವಪಿತಿ ಮಧುರಭುಜ್ ಮಾಯಯಾ ಭೋಜಯನ್ನೋ

ಮಾಯಾಸಜ್ಜ್ಯಾತುರೀಯಂ ಪರಮನ್ವುತಮಜಂ ಬ್ರಹ್ಮ ಯತ್ತನ್ನತೋಽಸ್ಮಿ || ೧ ||

೧. ಸ್ಥಾವರಜಂಗಮ (ಪ್ರಾಣಿಗಳ) ಸಮೂಹಗಳಲ್ಲಿ ಹಬ್ಬಿರುವ ಜ್ಞಾನರೂಪವಾದ (ತನ್ನ) ಕಿರಣಗಳ ಪರಡುವಿಕೆಯಿಂದ ಲೋಕಗಳನ್ನು ವ್ಯಾಪಿಸಿಕೊಂಡು ಅತ್ಯಂತಸ್ಥೂಲವಾದ ಭೋಗಗಳನ್ನು ಅನುಭವಿಸಿ, ಮತ್ತೂ ಒಮ್ಮೆ ಕಾಮದಿಂದ ಹುಟ್ಟಿದವುಗಳೂ ಬುದ್ಧಿಯು ತೋರಿಸಿಕೊಡತಕ್ಕವುಗಳೂ ಆದ (ಸೂಕ್ಷ್ಮಭೋಗಗಳನ್ನೂ ಅನುಭವಿಸಿ), ಎಲ್ಲಾ ವಿಶೇಷಗಳನ್ನೂ ಹೀರಿಕುಡಿದು ಸುಖವನ್ನು ಅನುಭವಿಸುತ್ತಾ ಮಾಯೆಯಿಂದ ನಮ್ಮಗಳಿಗೆ ಭೋಗವನ್ನುಂಟುಮಾಡಿಕೊಡುತ್ತಾ ನಿದ್ರಿಸುತ್ತಿರುವ (ಕಲ್ಪಿತವಾದ ಮೂರವಸ್ಥೆಗಳ) ಮಾಯಾಸಂಖ್ಯೆಗೆ ನಾಲ್ಕನೆಯದಾದ ಅವ್ಯತವೂ ಅಜವೂ ಆಗಿರುವ ಪರಬ್ರಹ್ಮವು ಯಾವದೋ ಅದನ್ನು ನಮಸ್ಕರಿಸುವೆನು.

ಯೋ ವಿಶ್ವಾತ್ಮಾವಿವಿಭವಿಯಾನ್ ಪ್ರಾಶ್ಯ ಭೋಗಾನ್ ಸ್ಥವಿಷ್ಠಾನ್

ಪಶ್ಚಾಚ್ಛಾನ್ಯಾನ್ ಸ್ವಮತಿವಿಭವಾನ್ ಜ್ಯೋತಿಷಾ ಸ್ವೇನ ಸೂಕ್ಷ್ಮಾನ್ |

ಸರ್ವಾನೇತಾನ್ ಪುನರಪಿ ಶನ್ಯೈಃ ಸ್ವಾತ್ಮನಿ ಸ್ಥಾಪಯಿತ್ವಾ

ಹಿತ್ವಾ ಸರ್ವಾನ್ ವಿಶೇಷಾನ್ ವಿಗತಗುಣಗಣಃ ಪಾತ್ಸಸೌ ನಸ್ತುರೀಯಃ || ೨ ||

1. ಈ ಪಾದದಲ್ಲಿ ವೃತ್ತದ ಲಕ್ಷಣವಿಲ್ಲವಲ್ಲ!-ಎಂಬ ಶಂಕೆಗೆ ಇದರಲ್ಲಿ ಗಾಢಾ ಲಕ್ಷಣವಿದೆ ಎಂಬ ಸಮಾಧಾನವನ್ನು ಈ ವ್ಯಾಖ್ಯಾನಕಾರರು ಕೊಟ್ಟಿರುತ್ತಾರೆ.

೨. ಯಾವ ಸರ್ವಾತ್ಮನು ಬಗೆಬಗೆಯ¹ ವಿಷಯಗಳ ರೂಪದ ಸ್ಥೂಲತಮ ಭೋಗಗಳನ್ನು ಅನುಭವಿಸಿ,² ಬಳಿಕ ತನ್ನ ಮನಸ್ಸಿನಿಂದ ಹರಡಿಕೊಂಡಿರುವ³ ಸೂಕ್ಷ್ಮವಾದ ಬೇರೆಯ (ಭೋಗಗಳನ್ನೂ ಅನುಭವಿಸಿ), ಅವೇಲೆ ಮೆಲ್ಲಮೆಲ್ಲಗೆ ಈ ಭೋಗಗಳನ್ನೆಲ್ಲ ತನ್ನ ಸ್ವರೂಪದಲ್ಲಿಯೇ ಇಟ್ಟು, ವಿಶೇಷಗಳನ್ನೆಲ್ಲ ಬಿಟ್ಟು ಗುಣಸಮೂಹವಿಲ್ಲದವನಾಗುವನೋ ಆ ನಾಲ್ಕನೆಯ (ಆತ್ಮನು) ನಮ್ಮಗಳನ್ನು ಕಾಪಾಡಲಿ!⁴

ಈ ಪ್ರಕರಣದ ಸಂಬಂಧ

(ಭಾಷ್ಯ)

೧. “ಓಮಿತ್ಯೇತದಕ್ಷರಮಿದಂ ಸರ್ವಂ ತಸ್ಯೋಪವ್ಯಾಖ್ಯಾನಮ್” | ವೇದಾನ್ತಾರ್ಥಸಾರಸಂಗ್ರಹಭೂತಮ್ ಇದಂ ಪ್ರಕರಣಚತುಷ್ಟಯಮ್ ಓಮಿತ್ಯೇತದಕ್ಷರಮ್ ಇತ್ಯಾದಿ ಅರಭ್ಯತೇ | ಅತ ಏವ ನ ವೃಥಾ ಸಂಬನ್ಧಾಭಿಧೇಯಪ್ರಯೋಜನಾನಿ ವಕ್ತವ್ಯಾನಿ | ಯಾಸ್ಯೇವ ತು ವೇದಾಂತೇ ಸಂಬನ್ಧಾಭಿಧೇಯಪ್ರಯೋಜನಾನಿ ತಾನ್ಯೇವೇಹ ಭವಿತುಮ್ ಅರ್ಹನ್ತಿ | ತಥಾಪಿ ಪ್ರಕರಣವ್ಯಾಚಿಖ್ಯಾಸುನಾ ಸಂಕ್ಷೇಪತಃ ವಕ್ತವ್ಯಾನಿ ||⁵

(ಭಾಷ್ಯಾರ್ಥ)

“ಓಮಿತ್ಯೇತದಕ್ಷರಮಿದಂ ಸರ್ವಂ ತಸ್ಯೋಪವ್ಯಾಖ್ಯಾನಮ್ (ಎಂಬ ಗ್ರಂಥದ ಸಂಬಂಧವೇನೆಂದರೆ): “ಓಮಿತ್ಯೇತದಕ್ಷರಮ್” ಎಂದು ಮುಂತಾಗಿರುವ ವೇದಾಂತಾರ್ಥದ ಸಾರದ ಸಂಗ್ರಹವಾಗಿರುವ⁶ ಈ ಪ್ರಕರಣಚತುಷ್ಟಯವನ್ನು⁷ ಅರಂಭಿ

1. “ವಿಧಿಜನಿಷಯಾನ್” ಎಂಬ ಪಾಠವನ್ನು ಸ್ವೀಕರಿಸಿ ಧರ್ಮಾರ್ಥಮಗಳಿಂದ ಆಗಿರುವ ವಿಷಯಗಳನ್ನು ಎಂದು ೬ || ವ್ಯಾಖ್ಯಾನದಲ್ಲಿ ಅರ್ಥಮಾಡಿರುತ್ತದೆ

2. ‘ಪ್ರಾಪ್ಯ’ ಎಂಬ ಪಾಠಕ್ಕೆ ಹೊಂದಿ ಎಂದು ಅರ್ಥ.

3. “ಸ್ವಮತಿವಿಭವಾನ್” ಎಂಬ ಮಾತಿಗೆ ತನ್ನ ಮನೋಮಾತ್ರದಿಂದ ಎಂದರಿವಾಸನೆಯಿಂದ ಹುಟ್ಟಿದ ಎಂದು ಅ|| ವ್ಯಾಖ್ಯಾನದ ಅರ್ಥ. “ಕಾಮಜನ್ಮಾನ್” ಎಂಬ ಶಬ್ದದಿಂದಲೇ ಈ ಅಭಿಪ್ರಾಯವು ಹೊರಡುತ್ತದೆಯಾದ್ದರಿಂದ ಮನಸ್ಸೇ ವಿಷಯರೂಪವನ್ನೂ ಪಡೆಯುವದೆಂಬ ಅರ್ಥವನ್ನು ನಾವು ತೆಗೆದಿದ್ದೇವೆ.

4. ಇಲ್ಲಿರುವ ಎರಡು ಶ್ಲೋಕಗಳೂ ಒಂದೇ ಅಭಿಪ್ರಾಯದವು. ಇವುಗಳನ್ನು ರಚಿಸಿರುವವರ ಮತ್ತು ಇವುಗಳ ಪ್ರಯೋಜನದ ನಿಷಯಕ್ಕೆ ಒಳಿತೆಯನ್ನು ನೋಡಿ.

5. “ವಕ್ತವ್ಯಾನಿತಿ ಮನ್ಯಂತೇ ವ್ಯಾಖ್ಯಾತಾರಃ” ಎಂಬ ವಾ|| ಪಾಠವು ಬೇಕಿಲ್ಲ.

6. ವೇದಾಂತವೆಂದರೆ ಉಪನಿಷತ್ತು. ಅದರ ಅರ್ಥವೆಂದರೆ ಉಪಾಸನೆ, ಅತ್ಮಸ್ವರೂಪಜ್ಞಾನ-ಮುಂತಾದದ್ದು : ಅದರಲ್ಲಿ ಸಾರವೆಂದರೆ ಅತ್ಮಜ್ಞಾನವು. ಅದರ ಸಂಗ್ರಹವೆಂದರೆ ಸಂಕ್ಷೇಪಕಥನವು. ಅ|| ವ್ಯಾಖ್ಯಾನದಲ್ಲಿ ಈ ಮಾತಿಗೆ ಬೇರೆಯ ರೀತಿಯಾಗಿ ಅರ್ಥವನ್ನು ಕಲ್ಪಿಸಿದೆ.

7. “ಓಮಿತ್ಯೇತದಕ್ಷರಮ್” ಎಂಬುದೇ ಮುಂತಾದ ಉಪನಿಷತ್ತನ್ನು ಆದಿಯಲ್ಲುಳ್ಳ ಪ್ರಕರಣಚತುಷ್ಟಯವನ್ನು ಎಂದರ್ಥ. ಇದರ ವಿಷಯಕ್ಕೆ ಒಳಿತೆಯನ್ನು ನೋಡಿರಿ.

ಸಿರುತ್ತದೆ. ಅದ್ದರಿಂದಲೇ ಸಂಬಂಧ, ವಿಷಯ, ಪ್ರಯೋಜನ-ಇವುಗಳನ್ನು ಬೇರೆಯಾಗಿ ಹೇಳಬೇಕಾದದ್ದು ಇರುವುದಿಲ್ಲ. (ಏಕೆಂದರೆ) ವೇದಾಂತದಲ್ಲಿ ಯಾವವು ಸಂಬಂಧ, ವಿಷಯ, ಪ್ರಯೋಜನ-ಎನ್ನು ಸಿರುವವೋ ಅವೇ ಇಲ್ಲಿಯೂ (ಸಂಬಂಧಾದಿಗಳೂ) ಗಿರಬೇಕಾಗಿದೆ. ಹೀಗಿದ್ದರೂ ಪ್ರಕರಣವನ್ನು ನ್ಯಾಯಾನಮಾಡುವಾತನು" (ಇವನ್ನು) ಸಂಕ್ಷೇಪವಾಗಿ ಹೇಳತಕ್ಕದ್ದು (ಅವಶ್ಯ).

ವೇದಾಂತದ ಅನುಬಂಧಗಳು

(ಭಾಷ್ಯ)

೨. ತತ್ರ ಪ್ರಯೋಜನವತ್ಸಾಧನಾಭಿವ್ಯಾಜ್ಜಕತ್ವೇನ ಅಭಿಧೇಯಸಂಬಂಧಂ ಶಾಸ್ತ್ರಂ ಪಾರವ್ವರ್ಯೇಣ ವಿಶಿಷ್ಟಸಂಬಂಧಾಭಿಧೇಯಪ್ರಯೋಜನವತ್ ಭವತಿ | ಕಿಂ ಪುನಸ್ತತ್ ಪ್ರಯೋಜನಮ್ ಇತಿ? ಉಚ್ಯತೇ | ರೋಗಾರ್ತಸ್ಯೇವ ರೋಗನಿವೃತ್ತಾಸ್ವಸ್ಥತಾ ತಥಾ ದುಃಖಾತ್ಮಕಸ್ಯ ಆತ್ಮನಃ ದ್ವೈತಪ್ರಪಂಚೋಪಶಮೇ ಸ್ವಸ್ಥತಾ ಅಪ್ಪೈತಭಾವಃ ಪ್ರಯೋಜನಮ್ | ದ್ವೈತಪ್ರಪಂಚೋಽವಿದ್ಯಾಕೃತತ್ವಾತ್ ವಿವ್ಯಯಾ ತದ್.ಪರವಃ ಸ್ಯಾತ್ ಇತಿ ಬ್ರಹ್ಮವಿದ್ಯಾಪ್ರಕಾಶನಾಯ ಅಸ್ಯ ಆರವ್ಯಃ ಕ್ರಿಯತೇ | "ಯತ್ರ ಹಿ ದ್ವೈತಮಿವ ಭವತಿ" (ಬೃ. ೨-೪-೧೪, ೪-೫-೧೫) "ಯತ್ರ ವಾ ಅನ್ಯದಿವ ಸ್ಯಾತ್ ತತ್ರಾನ್ಯೋನ್ಯತ್ ಪಶ್ಯೇತ್..... ಅನ್ಯೋಽನ್ಯದ್ವಿಜಾನೀಯಾತ್" (ಬೃ. ೪-೨-೨೧), "ಯತ್ರ ತ್ವಸ್ಯ ಸರ್ವಮಾತ್ಮೈವಾಭೂತ್ ತತ್ ಕೇನ ಕಂ ಸಶ್ಯೇತ್.... ಕೇನ ಕಂ ವಿಜಾನೀಯಾತ್" (ಬೃ. ೪-೫-೧೫) ಇತ್ಯಾದಿ ರ್ಪುತಿಭ್ಯಃ ಅಸ್ಯಾರ್ಥಸ್ಯ ಸಿದ್ಧಿಃ ||

(ಭಾಷ್ಯಾರ್ಥ)

ಇಲ್ಲಿ ಪ್ರಯೋಜನವುಳ್ಳ ಸಾಧನವನ್ನು ತಿಳಿಸಿಕೊಡುವುದರಿಂದ ಶಾಸ್ತ್ರಕ್ಕೆ ವಿಷಯದ ಸಂಬಂಧವಿರುವುದರಿಂದ, ಪರಮಪದಿಯಿಂದ (ಅದಕ್ಕೆ) ಅಸಾಧಾರಣವಾದ ಸಂಬಂಧ, ವಿಷಯ, ಪ್ರಯೋಜನ"-ಇವುಗಳು ಇದ್ದಂತೆ ಆಯಿತು

(ಪ್ರಶ್ನೆ) :- ಹಾಗಾದರೆ ಆ ಪ್ರಯೋಜನವು ಯಾವದು?

(ಉತ್ತರ) :- ಹೇಳುತ್ತೇನೆ, (ಕೇಳಿ). ರೋಗದಿಂದ ನರಳುತ್ತಿರುವವನಿಗೆ ರೋಗವು ತೊಲಗಲು ಹೇಗೆ ಸ್ವಸ್ಥತೆಯುಂಟಾಗುವದೆಂಬ (ಪ್ರಯೋಜನವಾಗು

1. ಉಪನಿಷತ್ತಿನಲ್ಲಿ.

2. ಆಚಾರ್ಯರು ಪ್ರಕರಣಕ್ಕೇ ತಾವು ನ್ಯಾಯಾನಮಾಡುವೆನೆಂದೂ ಉಪನಿಷತ್ತಿನ ಅರ್ಥವು ಪ್ರಕರಣದಲ್ಲಿ ಅಡಗಿದೆಯೆಂದೂ ಇಲ್ಲಿ ಹೇಳಿಕೊಂಡಿದ್ದಾರೆ.

3. ಗ್ರಂಥವು ಯಾರಿಗೆ (ಅಧಿಕಾರಿ), ಇಲ್ಲಿ ಹೇಳುವುದೇನು (ವಿಷಯ), ಇದರಿಂದ ಆಗುವುದೇನು (ಪ್ರಯೋಜನ), ಇದು ಯಾವದಕ್ಕೆ ಸಂಬಂಧಪಟ್ಟದ್ದು (ಸಂಬಂಧ)-ಎಂಬವು ಪ್ರತಿಯೊಂದು ಗ್ರಂಥಕ್ಕೂ ಇರಬೇಕು.

ವದೋ), ಹಾಗೆ ದುಃಖವನ್ನು ಅನುಭವಿಸುತ್ತಿರುವ ಆತ್ಮನಿಗೆ ದ್ವೈತಪ್ರಪಂಚವು ನಾಶವಾಗಲು ಅದ್ವೈತಭಾವವನ್ನು ಹೊಂದುವದೆಂಬ ಸ್ಪಷ್ಟತೆಯು¹ ಪ್ರಯೋಜನವಾಗುವದು. ದ್ವೈತಪ್ರಪಂಚವು ಅವಿದ್ಯೆ(ತಪ್ಪತಿಳಿವಳಿಕೆ) ಯಿಂದ ಆಗಿರುವದರಿಂದ ವಿಧ್ಯೆಯಿಂದ ಅದರ ನಾಶವುಂಟಾಗುತ್ತದೆ. ಆದ್ದರಿಂದ ಬ್ರಹ್ಮವಿದ್ಯೆಯನ್ನು ತಿಳಿಸುವದಕ್ಕಾಗಿ ಈ (ಗ್ರಂಥ) ವನ್ನು ಪ್ರಾರಂಭಿಸಿರುತ್ತದೆ. “ಎಲ್ಲಿ ದ್ವೈತದಂತೆ ಇರುವದೋ” (ಬೃ. ೨-೪-೧೪, ೪-೫-೧೫), “ಎಲ್ಲಿ ಬೇರೊಂದು (ವಸ್ತು) ವಿದ್ವಂತಿರುವದೋ ಅಲ್ಲಿ ಒಬ್ಬನು ಮತ್ತೊಂದು (ವಸ್ತು) ವನ್ನು ಕಾಣುವನು.....ಒಬ್ಬನು ಮತ್ತೊಂದು (ವಸ್ತು) ವನ್ನು ಅರಿಯುವನು” (ಬೃ. ೪-೩-೩೧), “ಅದರೆ ಎಲ್ಲಿ ಇವನಿಗೆ ಎಲ್ಲವೂ ಆತ್ಮನೇ ಆಗಿಬಿಟ್ಟಿರುವದೋ ಅಲ್ಲಿ ಏತರಿಂದ ಯಾರನ್ನು ಕಂಡಾನು?ಏತರಿಂದ ಯಾರನ್ನು ಅರಿತಾನು?” (ಬೃ. ೪-೫-೧೫) ಮುಂತಾದ ಶ್ರುತಿಗಳಿಂದ ಈ ವಿಷಯವು ಸಿದ್ಧವಾಗುತ್ತದೆ.

ಪ್ರಕರಣದ ವಿಷಯಗಳ ವಿಂಗಡ

(ಭಾಷ್ಯ)

೩. ತತ್ರ ತಾವತ್ ಹಿಂಕಾರನಿರ್ಣಯಾ ಪ್ರಥಮಂ ಪ್ರಕರಣಮ್ ಆಗಮಪ್ರಧಾನಮ್ ಆತ್ಮತತ್ತ್ವಸ್ರತಿಪತ್ತ್ಯುಪಾಯಭೂತಮ್ | ಯಸ್ಯ ದ್ವೈತಪ್ರಪಂಚಸ್ಯ ಉಪಶಮೇ ಅದ್ವೈತಸ್ರತಿಸತ್ತಿಃ ರಜ್ಜ್ವಾಮಿನ ಸರ್ಪಾದಿವಿಕಲೋಪಶಮೇ ರಜ್ಜುತತ್ತ್ವಸ್ರತಿಸತ್ತಿಃ | ತಸ್ಯ ದ್ವೈತಸ್ಯ ಹೇತುತಃ ವೈತಫ್ಯಸ್ರತಿಸಾದನಾಯ ದ್ವಿತೀಯಂ ಪ್ರಕರಣಮ್ | ತಥಾ ಅದ್ವೈತಸ್ಯಾಪಿ ವೈತಫ್ಯಸ್ರತಿಸತ್ತಿಪ್ರತಿಪತ್ತ್ಯದರ್ಶನಾಯ ತೃತೀಯಂ ಪ್ರಕರಣಮ್ | ಅದ್ವೈತಸ್ಯ ತಥಾತ್ವಸ್ರತಿಸತ್ತಿಪ್ರತಿಪತ್ತ್ಯಭೂತಾನಿ ಯಾನಿ ವಾದಾನ್ತರಾಣಿ ಅವೈದಿಕಾನಿ, ತೇಷಾಮ್ ಅನ್ಯೋನ್ಯವಿರೋಧಿತ್ವಾತ್ ಅತಥಾರ್ಥತ್ವೇನ ತದುಪಪತ್ತಿಭಿರೇವ ನಿರಾಕರಣಾಯ ಚತುರ್ಥಂ ಪ್ರಕರಣಮ್ ||

(ಭಾಷ್ಯಾರ್ಥ)

ಇಲ್ಲಿ ಎಲ್ಲಕ್ಕೂ ಮೊದಲು ಹಿಂಕಾರವನ್ನು ನಿರ್ಣಯಿಸುವದಕ್ಕಾಗಿ ಆಗಮಪ್ರಧಾನವಾದ² ಒಂದನೆಯ ಪ್ರಕರಣವು (ಒಂದಿರುತ್ತದೆ. ಇದು) ಆತ್ಮತತ್ತ್ವ

1. ವೈದ್ಯಶಾಸ್ತ್ರದಂತೆ ನಮ್ಮ ದರ್ಶನವು ದುಃಖವನ್ನು ಪರಿಹರಿಸುವದೆಂದು ಬೌದ್ಧರು ಯೋಗಿಗಳು. ಮುಂತಾದವರೂ ಹೇಳುತ್ತಾರೆ. ಆದರೆ ಮುಕ್ತಿಯು ನಿತ್ಯಸ್ವಾಸ್ಥವಾಗಿದೆ ಎಂಬ ಅದ್ವೈತದರ್ಶನಕ್ಕೆ ಈ ಹೋಲಿಕೆಯು ಹೊಂದುವಷ್ಟು ಪೂರ್ಣವಾಗಿ ಮಿಕ್ಕ ಯಾವ ದರ್ಶನಕ್ಕೂ ಹೊಂದುವದಿಲ್ಲ.

2. ಇಲ್ಲಿ ಮೊದಲನೆಯ ಎರಡು ಶ್ರುತಿಗಳು ಅವಿದ್ಯಾಕಲ್ಪಿತವಾದ ದ್ವೈತಪ್ರಪಂಚವು ಕಾಣುತ್ತಿರುವಾಗಲೇ ವ್ಯವಹಾರವಿರುವದೆಂಬುದನ್ನು ಹೇಳುವವು. ಆತ್ಮನೊಬ್ಬನೇ ಇರುವಾಗ ವ್ಯವಹಾರವಿಲ್ಲವೆಂದು ಮೂರನೆಯ ಶ್ರುತಿ ಹೇಳುತ್ತದೆ.

3. ಉಪದೇಶರೂಪವಾಗಿರುವ; ಇದರಲ್ಲಿ ಮುಕ್ತಿಯು ಇದ್ದರೂ ಮುಖ್ಯವಲ್ಲ.

ವನ್ನು ಅರಿತುಕೊಳ್ಳುವದಕ್ಕೆ ಉಪಾಯವಾಗಿರುತ್ತದೆ. ಹಗ್ಗದಲ್ಲಿ ಹಾವೇ ಮುಂತಾದ ತಪ್ಪುಕಲ್ಪನೆಗಳು ನೀಗಲು ಹಗ್ಗದ ನಿಜದ ಅರಿವು ಉಂಟಾಗುವಂತೆ ಯಾವ ದ್ವೈತ ಪ್ರಪಂಚವು ಇಲ್ಲವಾಗಲು ಅದ್ವೈತದ ಅರಿವು ಆಗುವದೋ, ಆ ದ್ವೈತವು ಹುಸಿ ಎಂಬುದನ್ನು ಯುಕ್ತಿಯಿಂದ ತೋರಿಸಿಕೊಡುವದಕ್ಕಾಗಿ ಎರಡನೆಯ ಪ್ರಕರಣವು (ಬಂದಿರುತ್ತದೆ). (ಹಾಗಾದರೆ) ಅದರಂತೆ ಅದ್ವೈತವೂ ಹುಸಿಯಾಗಬೇಕೆಂದು ಆಗಲಾಗಿ ಯುಕ್ತಿಯಿಂದ ಅದು ನಿಜವಾದದ್ದು ಎಂದು ತೋರಿಸುವದಕ್ಕಾಗಿ ಮೂರನೆಯ ಪ್ರಕರಣವು (ಬಂದಿರುತ್ತದೆ). ಅದ್ವೈತವು ಸತ್ಯವೆಂದು ತಿಳಿಯುವದಕ್ಕೆ ಅಡ್ಡಿಯಾಗಿರುವ ಅವೈದಿಕವಾದ ಬೇರೆಯ ವಾದಗಳಿರುವವಷ್ಟೆ, ಅವು ಒಂದಕ್ಕೊಂದು ವಿರುದ್ಧವಾಗಿರುವದರಿಂದ ಸರಿಯಲ್ಲ ಎಂಬ ಅವುಗಳ ಯುಕ್ತಿಗಳಿಂದಲೇ (ಅವನ್ನು) ತಳ್ಳಿ ಹಾಕುವದಕ್ಕಾಗಿ ನಾಲ್ಕನೆಯ ಪ್ರಕರಣವು (ಬಂದಿರುತ್ತದೆ).

— — —

ಉಪನಿಷತ್ತು

ಓಂಕಾರನಿರ್ಣಯದಿಂದ ಆತ್ಮತತ್ತ್ವಜ್ಞಾನವಾಗುವ ರೀತಿ

(ಭಾಷ್ಯ)

೪. ಕಥಂ ಪುನಃ ಓಂಕಾರನಿರ್ಣಯಃ ಆತ್ಮತತ್ತ್ವಪ್ರತಿಪತ್ತೃಪಾಯತ್ವಂ ಪ್ರತಿಪದ್ಯತೇ ಇತಿ? ಉಚ್ಯತೇ | “ ಓಮಿತ್ಯೇತತ್ ” (ಕ. ೧-೨-೧೫), “ ಏತದಾಲ ಮ್ಬನಮ್ ” (ಕ. ೧-೨-೧೬), “ ಏತದ್ವೈ ಸತ್ಯಕಾಮು ” (ಪ್ರ. ೫-೨). “ ಓಮಿತ್ಯಾ ತ್ಮಾನಂ ಯುಜ್ಜೀತ ” (ನಾ. ೭೯), “ ಓಮಿತಿ ಬ್ರಹ್ಮ ” (ತೈ. ೧-೮), “ ಓಂಕಾರ ಏನೇದಗ್ಂ ಸರ್ವಮ್ ” (ಛಾ. ೨-೨೩-೩)-ಇತ್ಯಾದಿಶ್ರುತಿಭ್ಯಃ | ರಜ್ಜ್ವಾದಿರಿವ ಸರ್ಪಾದಿವಿಕಲ್ಪಸ್ಯ ಆಸ್ಪದಃ, ಅದ್ವಯ ಆತ್ಮಾ ಪರಮಾರ್ಥತಃ” ಸನ್ ಪ್ರಾಣಾದಿ ವಿಕಲ್ಪಸ್ಯ ಆಸ್ಪದೋ ಯಥಾ, ತಥಾ ಸರ್ವೋಽಪಿ ವಾಕ್ಪ್ರಸಂಗಃ ಪ್ರಾಣಾದ್ಯಾತ್ಮವಿಕಲ್ಪ ವಿಷಯಃ ಓಂಕಾರ ಏವ | ಸ ಚ ಆತ್ಮಸ್ವರೂಪನೇವ ತದಭಿಧಾಯಕತ್ವಾತ್ | ಓಂಕಾರವಿಕಾರಶಬ್ದಾಭಿಧೇಯಶ್ಚ ಸರ್ವಃ ಪ್ರಾಣಾದಿರಾತ್ಮವಿಕಲ್ಪಃ ಅಭಿಧಾನವ್ಯತಿ ರೇಕೇಣ ನಾಸ್ತಿ | “ ವಾಚಾರವ್ಯುಹಂ ವಿಕಾರೋ ನಾಮಃಛೇಯಮ್ ” (ಛಾಂ. ೬-೧-೪), “ ತದಸ್ಯೇದಂ ವಾಚಾ ತನ್ತ್ಯಾ ನಾನುಭಿದಾರ್ವಮುಚಿಃ ಸರ್ವಂ ಸಿತಮ್ | ಸರ್ವಂ ಹೀದಂ ನಾಮನೀ ೩ ” (ಐ. ಅ. ೨-೧-೬) ಇತ್ಯಾದಿಶ್ರುತಿಭ್ಯಃ | ಅತ ಆಹ-

(ಭಾಷ್ಯಾರ್ಥ)

(ಪ್ರಶ್ನೆ):-ಓಂಕಾರನಿರ್ಣಯವು ಆತ್ಮತತ್ತ್ವವನ್ನು ಅರಿತುಕೊಳ್ಳುವದಕ್ಕೆ ಸಾಧನವಾಗುವದಾದರೂ ಹೇಗೆ?

(ಉತ್ತರ):-ಹೇಳುತ್ತೇವೆ, (ಕೇಳಿ). “ ಇದೇ ಓಂ ಎಂಬುದು ” (ಕ. ೧-೨-೧೫), “ ಈ ಆಲಂಬನವೇ (ಶ್ರೇಷ್ಠವಾದದ್ದು) ” (ಕ. ೧-೨-೧೬), “ ಸತ್ಯಕಾಮನೆ, ಇದೇ ಪರಬ್ರಹ್ಮವು, ಮತ್ತು ಅಪರಬ್ರಹ್ಮವು ” (ಪ್ರ. ೫-೨), “ ಓಂ! ಎಂದು ಆತ್ಮನನ್ನು ಧ್ಯಾನಿಸಬೇಕು ” (ನಾ. ೭೯), “ ಓಂ! ಎಂಬುದು ಬ್ರಹ್ಮವು ” (ತೈ. ೧-೮), “ ಇದೆ ಲ್ಲವೂ ಓಂಕಾರವೇ ” (ಛಾಂ. ೨-೨೩-೩)-ಮುಂತಾದ ಶ್ರುತಿಗಳು ಇದಕ್ಕೆ ಪ್ರಮಾ

1. ವಾ|| ಮೈ|| ಗಳಲ್ಲಿ ವಾಕ್ಯವು ಪೂರ್ಣವಾಗಿದೆ.

2. “ ಪರಮಾರ್ಥಃ ಸನ್ ” ಎಂಬ ಸಾತಕ್ಕಿಂತ ಇದು ಮೇಲು ; “ ಪರಮಾರ್ಥಸನ್ ” ಎಂದಿದ್ದರೆ ಮತ್ತೂ ಚೆನ್ನಾಗಿತ್ತು.

3. ಇಲ್ಲಿರುವ ಶ್ರುತಿಗಳು ಓಂಕಾರವು ಪರಬ್ರಹ್ಮವನ್ನು ಅರಿತುಕೊಳ್ಳುವದಕ್ಕೂ ಅಪರಬ್ರಹ್ಮವನ್ನು ಉಪಾಸನೆಮಾಡುವದಕ್ಕೂ ಉತ್ತಮವಾದ ಸಾಧನವೆಂದು ಹೇಳುತ್ತವೆ. ಪ್ರಕೃತದಲ್ಲಿ ಓಂಕಾರನಿರ್ಣಯವು ಪರಮಾತ್ಮತತ್ತ್ವವನ್ನು ಅರಿತುಕೊಳ್ಳುವ ಜ್ಞಾನಕ್ಕೇ ಸಾಧನವೆಂಬುದನ್ನು ತೋರಿಸಬೇಕಾಗಿದೆ.

ಣವು. ಪರಮಾರ್ಥವಾಗಿ ಸತ್ಯವಾಗಿರುವ ಆತ್ಮನು, ಹಾವೇ ಮುಂತಾದ ವಿಕಲ್ಪಗಳಿಗೆ ಆಧಾರವಾಗಿರುವ ಹಗ್ಗವೇ ಮುಂತಾದದ್ದರಂತೆ, ಪ್ರಾಣನೇ ಮುಂತಾದ¹ ವಿಕಲ್ಪಕ್ಕೆ ಹೇಗೆ ಆಧಾರವಾಗಿರುವನೋ ಹಾಗೆ ಪ್ರಾಣನೇ ಮುಂತಾದ ಆತ್ಮವಿಕಲ್ಪಗಳನ್ನು² ವಿಷಯಮಾಡಿಕೊಂಡಿರುವ ವಾಕ್ಯ ಸಂಚವೆಲ್ಲವೂ ಓಂಕಾರವೇ.³ ಆ ಓಂಕಾರವು ಆತ್ಮಸ್ವರೂಪವೇ, ಏಕೆಂದರೆ ಅದರ ವಾಚಕವಾಗಿರುತ್ತದೆ. ಓಂಕಾರದ ಕಾರ್ಯವಾಗಿರುವ ಶಬ್ದಗಳಿಂದ⁴ ಹೇಳಲ್ಪಡುವ ಪ್ರಾಣನೇ ಮುಂತಾದ ಆತ್ಮವಿಕಲ್ಪವು ಯಾವದೂ (ತನ್ನ) ಹೆಸರನ್ನು ಬಿಟ್ಟು ಇರುವದಿಲ್ಲ. “ಕಾರ್ಯವೆಂಬುದು ಮಾತಿನಿಂದ ಆಗಿರುವ ಹೆಸರೇ”⁵ (ಭಾಂ. ೬-೧-೪), “ಆದ್ದರಿಂದ ಈತನ ವಾಕ್ಯೆಂಬ ಸರವಿಯಿಂದ ಹೆಸರುಗಳೆಂಬ ಕಣ್ಣಿಗಳಿಂದ ಇದೆಲ್ಲವೂ ಬಿಗಿಯಲ್ಪಟ್ಟಿರುವದು. ಇದೆಲ್ಲವೂ ಹೆಸರುಗಳಿಂದಲೇ (ವ್ಯವಹಾರಕ್ಕೆ) ತರಲ್ಪಡುವದಲ್ಲವೆ?”⁶ (ಐ. ಆ. ೨-೧-೬) ಮುಂತಾದ ಶ್ರುತಿಗಳು ಇದಕ್ಕೆ ಪ್ರಮಾಣವು. ಆದ್ದರಿಂದ (ಉಪನಿಷತ್ತು) ಹೇಳುತ್ತದೆಯೇನೆಂದರೆ :—

ಎಲ್ಲವೂ ಓಂಕಾರವೇ

ಓಮಿತ್ಯೇತದಕ್ಷರಮಿದಗ್ಂ ಸರ್ವಂ ತಸ್ಯೋಪನ್ಯಾಖ್ಯಾನ್ಯಂ
ಭೂತಂ ಭವದ್ಭವಿಷ್ಯದಿತಿ ಸರ್ವನೋಂಕಾರ ಏವ |
ಯಜ್ಞಾನ್ಯತ್ರಿಕಾಲಾತೀತಂ ತದಪೋಂಕಾರ ಏವ || ೧ ||

1. ಮುಂದೆ ಕಾರಿಕೆಯ ೨-೧೯ ರಿಂದ ೨೮ ರ ವರೆಗಿನ ಗ್ರಂಥದಲ್ಲಿ ಹೇಳಿರುವ-ಎಂದರ್ಥ.

2. ಆತ್ಮನಲ್ಲಿ ವಿಶೇಷವಾಗಿ ಕಲ್ಪಿಸಿರುವ ತೋರಿಕೆಯ ವಸ್ತುಗಳನ್ನು.

3. ಓಂಕಾರವು ಹೇಳುವದಕ್ಕಿಂತ ಬೇರೆ ಏನನ್ನೂ ಹೇಳವು. ಏಕೆಂದರೆ ಓಂಕಾರವು ಸರ್ವವಾಚಕವಾದ್ದರಿಂದ ಅದು ಹೇಳದ ವಸ್ತುವೇ ಮಿಕ್ಕ ವಾಚಕಗಳಿಗೆ ಉಳಿಯುವದಿಲ್ಲ.

4. ಓಂಕಾರವಾಚ್ಯನಾದ ಆತ್ಮನ ವಿಕಲ್ಪಗಳಾದ ಕಾರ್ಯಗಳನ್ನು ಹೇಳುವದರಿಂದ ಇವನ್ನು ಓಂಕಾರದ ಕಾರ್ಯವೆಂದಿದೆ.

5. ಗಡಿಗೆ ಎಂಬ ಹೆಸರಿಂದಲ್ಲದೆ ಮಣ್ಣಿಗಿಂತ ಬೇರೆಯಾದ ಗಡಿಗೆ ಎಂಬ ವಸ್ತುವಿರುವದಿಲ್ಲ.

6. ಹಲವು ಹಸುಗಳನ್ನು ಒಂದು ಉದ್ದನೆಯ ಸರವಿಗೆ ಕಣ್ಣಿಗಳ ಮೂಲಕ ಕಟ್ಟಿಹಾಕುವಂತೆ ವಾಕ್ಯಮಾನ್ಯವೆಂಬ ಆಧಾರದ ಮೇಲೆ ವಿಶೇಷನಾಮಗಳ ಮೂಲಕ ಪದಾರ್ಥಗಳನ್ನು ಜನರು ವ್ಯವಹರಿಸುತ್ತಾರೆ-ಎಂದು ಶ್ರುತಿಯ ಅರ್ಥ. ಇಲ್ಲಿ ಓಂಕಾರವನ್ನೇ ವಾಕ್ಯಮಾನ್ಯವೆಂದು ಭಾವಿಸಬಹುದು.

೧. ಓಂ ಎಂಬೀ ಅಕ್ಷರವೇ ಇದೆಲ್ಲ. ಅದರ ಉಪವ್ಯಾಖ್ಯಾನವು: ಹಿಂದೆ ಆಗಿಹೋಗಿರುವುದು, ಈಗ ಇರುವುದು, ಮುಂದೆ ಆಗುವುದು— ಇದೆಲ್ಲವೂ ಓಂಕಾರವೇ. ಮೂರು ಕಾಲವನ್ನೂ ಮೀರಿದ್ದು ಇನ್ನೂ ಯಾವ ದುಂಬೋ ಅದೂ ಓಂಕಾರವೇ.

(ಭಾಷ್ಯ)

೫. “ಓಮಿತ್ಯೇತದಕ್ಷರಮಿದಂ ಸರ್ವಮ್” ಇತಿ | ಯ ದಿ ದ ಮ್ ಅರ್ಥ ಜಾತಮ್ ಅಭಿಧೇಯಭೂತಂ ತಸ್ಯ ಅಭಿಧಾನಾವ್ಯತಿರೇಕಾತ್ ಅಭಿಧಾನಸ್ಯ ಚ ಓಂಕಾರಾವ್ಯತಿರೇಕಾತ್ ಓಂಕಾರ ಏವೇದಂ ಸರ್ವಮ್ | ಪರಂ ಚ ಬ್ರಹ್ಮ ಅಭಿಧಾನಾ ಭಿಧೇಯೋಪಾಯಪೂರ್ವಕಮೇವ ಗಮ್ಯತೇ¹ ಇತಿ ಓಂಕಾರ ಏವ | ತಸ್ಯ ಏತಸ್ಯ ಪರಾಪರಬ್ರಹ್ಮರೂಪಸ್ಯ ಅಕ್ಷರಸ್ಯ ಓಮ್ ಇತ್ಯೇತಸ್ಯ ಉಪವ್ಯಾಖ್ಯಾನಮ್ ಬ್ರಹ್ಮಪ್ರತಿ ಪತ್ತ್ಯಪಾಯತ್ವಾತ್ ಬ್ರಹ್ಮಸಮಾಪತಯಾ ವಿಸ್ಪಷ್ಟಂ ಪ್ರಕಥನಮ್ ಉಪ ವ್ಯಾಖ್ಯಾನಮ್ | ಪ್ರಸ್ತುತಂ ವೇದಿತವ್ಯಮ್ ಇತಿ ವಾಕ್ಯಶೇಷಃ ||

(ಭಾಷ್ಯಾರ್ಥ)

“ಓಂ ಎಂಬೀ ಅಕ್ಷರವೇ ಇದೆಲ್ಲ.” ಅಭಿಧೇಯವಾಗಿರುವ (ಹೆಸರಿನಿಂದ ಹೇಳುವ) ಈ ಸದಾರ್ಥಸಮೂಹವಿದೆಯಲ್ಲ, ಇದು ಅಭಿಧಾನಕ್ಕಿಂತ ಬೇರೆಯಾಗಿಲ್ಲ ವಾದ್ದರಿಂದಲೂ, (ಅ) ಅಭಿಧಾನವು ಓಂಕಾರಕ್ಕಿಂತ ಬೇರೆಯಲ್ಲವಾದ್ದರಿಂದಲೂ ಇದೆಲ್ಲವೂ ಓಂಕಾರವೇ. ಪರಬ್ರಹ್ಮವೂ ಅಭಿಧಾನ, ಅಭಿಧೇಯ—ಎಂಬ ಸಾಧನದ ಮೂಲಕವಾಗಿಯೇ ತಿಳಿಯಬರುತ್ತದೆಯಾದ್ದರಿಂದ² ಓಂಕಾರವೇ. ಅಂಥ ಈ ಪರಾ ಪರಬ್ರಹ್ಮರೂಪವಾದ³ ಓಂ ಎಂಬೀ ಅಕ್ಷರದ ಉಪವ್ಯಾಖ್ಯಾನವು, ಬ್ರಹ್ಮವನ್ನು ಅರಿತು ಕೊಳ್ಳುವುದಕ್ಕೆ ಸಾಧನವಾಗಿರುವುದರಿಂದ ಬ್ರಹ್ಮಕ್ಕೆ (ಉಪ) ಸಮಾಪವಾಗಿದೆ ಎಂದು (ಎ) ವಿಸ್ಪಷ್ಟವಾಗಿ (ಆಖ್ಯಾನಂ) ವಿವರಿಸಿ ಹೇಳುವುದು,⁴ “ಪ್ರಾರಂಭವಾಗಿದೆ ಎಂದು ತಿಳಿಯಬೇಕು” ಎಂದು (ಈ) ವಾಕ್ಯಕ್ಕೆ ಸೇರಿಸಿಕೊಳ್ಳಬೇಕು

1. “ಪೂರ್ವಕಮವಗಮ್ಯತೇ” ವಾ||

2. ಬ್ರಹ್ಮವು ಹೆಸರು, ಹೆಸರಿಸುವ ವಸ್ತು—ಎಂಬ ಸಾಧನದ ಮೂಲಕವಾಗಿಯೇ ತಿಳಿಯಬರುವದೆಂಬುದು ಹೇಗೆಂಬುದನ್ನು ಈ ಉಪನಿಷತ್ತಿನಲ್ಲಿ ತಿಳಿಸಿದೆ

3. ಪರಬ್ರಹ್ಮವನ್ನು ಬಿಟ್ಟು ಅದರಿಂದ ಆಗಿರುವ ವ್ಯಾಕೃತವೆಲ್ಲ ಅಪರಬ್ರಹ್ಮವೇ.

4. ಖ್ಯಾ-ಪ್ರಕಥನೇ ಎಂಬ ಧಾತುವಿನಿಂದ ವ್ಯಾಖ್ಯಾನಮ್ ಎಂಬ ರೂಪವಾಗಿದೆ ಎಂದು ಭಾವ. ತೈ. ಭಾ. ಭಾ. ೧೬ ನೋಡಿ.

(ಭಾಷ್ಯ)

೬. ಭೂತಂ ಭವತ್ ಭವಿಷ್ಯತ್ ಇತಿ ಕಾಲತ್ರಯಪರಿಚ್ಛೇದ್ಯಂ ಯತ್ ತದಪಿ ಓಂಕಾರ ಏವ ಉಕ್ತನ್ಯಾಯತಃ | ಯಚ್ಚ ಅನ್ಯತ್ ತ್ರಿಕಾಲಾತೀತಂ ಕಾರ್ಯಾಧಿ ಗನ್ಯಂ ಕಾಲಾಪರಿಚ್ಛೇದ್ಯಮ್ ಅನ್ಯಾಕೃತಾದಿ ತದಪಿ ಓಂಕಾರ ಏವ ||

(ಭಾಷ್ಯಾರ್ಥ)

ಹಿಂದೆ ಆಗಿರುವದು, ಈಗ ಇರುವದು, ಮುಂದೆ ಆಗುವದು-ಎಂದು ಕಾಲ ತ್ರಯಕ್ಕೆ ಕಟ್ಟಬಿದ್ದಿರುವದಲ್ಲ, ಅದೆಲ್ಲವೂ ಓಂಕಾರವೇ, ಇದಕ್ಕೆ ಹಿಂದೆ ಹೇಳಿರುವ ಯುಕ್ತಿಯು¹ (ಇರುತ್ತವೆ). ಮತ್ತು (ಈ) ಮೂರು ಕಾಲವನ್ನೂ ಮೀರಿದ್ದು ಯಾವ (ಯಾವ) ದುಂಟೋ ಅದೂ, ಅಂಥ ಅನ್ಯಾಕೃತವೇ² ಮುಂತಾದದ್ದೂ, ಓಂಕಾರವೇ

ಎಲ್ಲವೂ ಬ್ರಹ್ಮವೇ, ಬ್ರಹ್ಮವು ಆತ್ಮನೇ

(ಭಾಷ್ಯ)

೭. ಅಭಿಧಾನಾಭಿಧೇಯಯೋಃ ಏಕತ್ವೇನ ಅಭಿಧಾನಪ್ರಾಧಾನ್ಯೇನ ನಿರ್ದೇಶಃ ಕೃತಃ “ಓಮಿತ್ರೇತದಕ್ಷರಮಿದಂ ಸರ್ವಮ್” ಇತ್ಯಾದಿ | ಅಭಿಧಾನಪ್ರಾಧಾನ್ಯೇನ ನಿರ್ದೇಶ್ಯಸ್ಯ ಸುನರಭಿಧೇಯಪ್ರಾಧಾನ್ಯೇನ ನಿರ್ದೇಶಃ ಅಭಿಧಾನಾಭಿಧೇಯಯೋರೇಕತ್ವಪ್ರತಿಪತ್ಯರ್ಥಃ | ಇತರಥಾ ಹಿ ಅಭಿಧಾನತನ್ತ್ರಾ ಅಭಿಧೇಯಪ್ರತಿಪತ್ತಿಃ ಇತಿ ಅಭಿಧೇಯಸ್ಯ ಅಭಿಧಾನತ್ವಂ ಗೌಣಮ್ ಇತ್ಯಾಶಂಭ್ಯಾ ಸ್ಯಾತ್ | ಏಕತ್ವಪ್ರತಿಪತ್ತೇಶ್ಚ ಪ್ರಯೋಜನಮ್ ಅಭಿಧಾನಾಭಿಧೇಯಯೋಃ ಏಕೇನ್ಯೈವ ಪ್ರಯತ್ನೇನ ಯುಗಪತ್ ಪ್ರಸಿಂಹಸಯನ್ ತದ್ವಿಲಕ್ಷಣಮ್ ಬ್ರಹ್ಮ ಪ್ರತಿಪದ್ಯೇತ ಇತಿ | ತಥಾ ಚ ವಕ್ಷ್ಯತಿ “ಸಾದಾ ಮಾತ್ರಾ ಮಾತ್ರಶ್ಚ ಸಾದಾಃ” (ಮಂ. ೮) ಇತಿ | ತದಾಹ—

(ಭಾಷ್ಯಾರ್ಥ)

ಅಭಿಧಾನ, ಅಭಿಧೇಯ-ಇವೆರಡೂ (ನಿಜವಾಗಿ) ಒಂದೇ ಆದರೂ ಅಭಿಧಾನಕ್ಕೆ ಮುಖ್ಯತ್ವವನ್ನು ಕೊಟ್ಟು, “ಇದೆಲ್ಲವೂ ಓಂ ಎಂಬೀ ಅಕ್ಷರವೇ” ಎಂದು (ಹಿಂದಿನ ಮಂತ್ರದಲ್ಲಿ) ಹೇಳಿರುತ್ತದೆ. (ಹೀಗೆ) ಅಭಿಧಾನಕ್ಕೆ ಮುಖ್ಯತ್ವವನ್ನು ಕೊಟ್ಟು ಹೇಳಿದ್ದನ್ನು ಮತ್ತೊಮ್ಮೆ ಅಭಿಧೇಯಕ್ಕೆ ಮುಖ್ಯತ್ವವನ್ನು ಕೊಟ್ಟು (ಈಗ) ಹೇಳು

1. ಅಭಿಧಾನಗಳು ಓಂಕಾರಕ್ಕಿಂತ ಬೇರೆಯಲ್ಲ, ಅಭಿಧೇಯವಾದ ವಸ್ತು ಅಭಿಧಾನಕ್ಕಿಂತ ಬೇರೆಯಿಲ್ಲ-ಎಂಬ ಯುಕ್ತಿ.

2. ಕಾಲತ್ರಯವೂ ಅನ್ಯಾಕೃತದಿಂದಾಗಿರುವದರಿಂದ, ಅನ್ಯಾಕೃತವು (ಜಗದ್ವೀಜವು) ಕಾಲವನ್ನು ಮೀರಿತು. ಮುಂತಾದದ್ದು ಎಂದರೆ ಹಿರಣ್ಯಗರ್ಭನನ್ನು ಗ್ರಹಿಸಬೇಕು.

ವದು ಅಭಿಧಾನ, ಅಭಿಧೇಯ-ಇವೆರಡೂ (ನಿಜವಾಗಿ) ಒಂದೇ¹ ಎಂದು ಅರಿತು ಕೊಳ್ಳುವದಕ್ಕಾಗಿ. ಹೀಗೆ ಹೇಳದೆ ಇದ್ದಿದ್ದರೆ ಅಭಿಧೇಯದ ಅರಿವು ಅಭಿಧಾನಕ್ಕೆ ಅಧೀನವಾಗಿರುವದೆಂಬ ಕಾರಣದಿಂದ ಅಭಿಧೇಯವನ್ನು ಅಭಿಧಾನವೆಂದಿರುವದು ಉಪಚಾರಕ್ಕೆ ಎಂದು ಆಶಂಕೆಯುಂಟಾಗುತ್ತಿತ್ತು.² (ಇವೆರಡೂ) ಒಂದೇ ಎಂದು ಅರಿತು ಕೊಳ್ಳುವದರ ಪ್ರಯೋಜನವೇನೆಂದರೆ ಅಭಿಧಾನ, ಅಭಿಧೇಯ-ಈ ಎರಡನ್ನೂ ಒಂದೇ ಪ್ರಯತ್ನದಿಂದ ಒಂದೇ ಸಲಕ್ಕೆ ಅಡಗಿಸಿಕೊಂಡು³ ಅವುಗಳಿಂದ ವಿಲಕ್ಷಣವಾಗಿರುವ ಬ್ರಹ್ಮವನ್ನು ಅರಿತುಕೊಳ್ಳಬಹುದು. ಆದ್ದರಿಂದಲೇ ಮುಂದೆ “ಪಾದಗಳು ಮಾತ್ರಗಳು, ಮಾತ್ರಗಳು ಪಾದಗಳು”⁴ (ಮಂ. ಉ.) ಎಂದು (ಶ್ರುತಿಯಲ್ಲಿ) ಹೇಳಿರುತ್ತದೆ. ಅದನ್ನು (ಮುಂದಿನ ಮಂತ್ರವು) ಹೇಳುತ್ತದೆ:—

ಸರ್ವಗ್ಂ ಹ್ಯೇತದ್ಬ್ರಹ್ಮಯನಾತ್ಮಾ ಬ್ರಹ್ಮ
 ಸೋಽಯನಾತ್ಮಾ ಚತುಷ್ಪಾತ್

|| ೨ ||

೨. ಇದೆಲ್ಲವೂ ಬ್ರಹ್ಮವೇ. ಈ ಆತ್ಮನು ಬ್ರಹ್ಮ. ಆ ಈ ಆತ್ಮನು ನಾಲ್ಕು ಪಾದಗಳುಳ್ಳವನು.

(ಭಾಷ್ಯ)

೮. “ಸರ್ವಂ ಹ್ಯೇತದ್ಬ್ರಹ್ಮ” ಇತಿ | ಸರ್ವಂ ಯದುಕ್ತಮ್ ಓಂಕಾರ ಮಾತ್ರಮಿತಿ ತದೇತತ್ ಬ್ರಹ್ಮ | ತಚ್ಚ ಬ್ರಹ್ಮ ಪರೋಕ್ಷಾಭಿಹಿತಂ ಪ್ರತ್ಯಕ್ಷತಃ ವಿಶೇಷೇಣ ನಿರ್ದಿಶತಿ—“ಅಯಮಾತ್ಮಾ ಬ್ರಹ್ಮ” ಇತಿ | ಅಯಮ್ ಇತಿ ಚತುಷ್ಪಾತ್ತ್ವೇನ ಪ್ರವಿಭಜ್ಯಮಾನಂ ಪ್ರತ್ಯಗಾತ್ಮತಯಾ ಅಭಿನಯೇನ ನಿರ್ದಿಶತಿ ||:

1. ಒಂದೇ ತತ್ವವು ಒಂದು ದೃಷ್ಟಿಯಿಂದ ಅಭಿಧಾನವಾದ ಓಂಕಾರವಾಗಿ ಇನ್ನೊಂದು ದೃಷ್ಟಿಯಿಂದ ಅಭಿಧೇಯವಾದ ಬ್ರಹ್ಮವಾಗಿ ತೋರುತ್ತದೆ-ಎಂದು ಅರಿಯುವದಕ್ಕಾಗಿ.

2. ಎಲ್ಲವೂ ಓಂಕಾರವೇ ಎಂದರೆ ಓಂಕಾರವಾಚ್ಯವೇ ಎಂದಿಷ್ಟೇ ಅರ್ಥವೇ ಹೊರತು ನಿಜವಾಗಿ ಓಂಕಾರವಲ್ಲ ಎಂದಾಗುತ್ತಿತ್ತು.

3. ಒಂದೇ ಹೆಗ್ಗವನ್ನು ಹಾವೆಂದು ಒಬ್ಬನೂ ನೆಲದ ಬಿರುಕೆಂದು ಒಬ್ಬನೂ ಭಾವಿಸಿರಬಹುದು. ಒಬ್ಬ ಚಂದ್ರನೇ ಕಣ್ಣಿನ ದೋಷದಿಂದ ಇಬ್ಬರಾಗಿ ತೋರಬಹುದು ಹೀಗೆಯೇ ಒಂದೇ ಬ್ರಹ್ಮವು ಹೆಸರು, ಸದಾರ್ಥ-ಎಂಬ ಎರಡು ರೂಪದಿಂದ ತೋರುತ್ತಿರುವದು, ಬ್ರಹ್ಮವು ನಾಮರೂಪಗಳಿಲ್ಲದ್ದು-ಎಂದು ತಿಳಿಯುವದೇ ಇವೆರಡರ ಐಕ್ಯಜ್ಞಾನದ ಪ್ರಯೋಜನವು.

4. ಈ ಮಂತ್ರದ ವ್ಯಾಖ್ಯಾನದಲ್ಲಿ ಇದು ಸ್ಪಷ್ಟವಾಗುತ್ತದೆ.

5. “ಅಯಮಾತ್ಮೇತಿ” ಎಂದು ಅ|| ಪಾಠದಲ್ಲಿ ಹೆಚ್ಚಾಗಿದೆ.

(ಭಾಷ್ಯಾರ್ಥ)

“ಇದೆಲ್ಲವೂ ಬ್ರಹ್ಮವು” ಎಲ್ಲವೂ ಎಂದರೆ ಓಂಕಾರವೇ ಎಂದು ಹೇಳಿತ್ತಲ್ಲ, ಆ ಇದು ಬ್ರಹ್ಮವು. ಪರೋಕ್ಷವಾಗಿ ಹೇಳಿರುವ ಆ ಬ್ರಹ್ಮವನ್ನು “ಈ ಆತ್ಮನು ಬ್ರಹ್ಮವು” ಎಂದು ಪ್ರತ್ಯಕ್ಷವಾಗಿ¹ ಗೊತ್ತಾಗಿ ತಿಳಿಸಿಕೊಟ್ಟಿರುತ್ತದೆ. ಈ (ಆತ್ಮನು) ನಾಲ್ಕು ಪಾದಗಳುಳ್ಳವನೆಂದು (ಮುಂದಿನ ವಾಕ್ಯಗಳಲ್ಲಿ) ವಿಂಗಡಿಸಿರುವ (ಆತ್ಮನು ನಮ್ಮ) ಒಳಗಿನ ಆತ್ಮನೇ ಎಂದು ಅಭಿನಯದಿಂದ ತೋರಿಸಿರುತ್ತದೆ.

ಆತ್ಮನಿಗೆ ನಾಲ್ಕು ಪಾದಗಳು

(ಭಾಷ್ಯ)

೯. ಸೋಽಯಮ್ ಆತ್ಮಾ ಓಂಕಾರಾಭಿಧೇಯಃ ಪರಾಪರತ್ವೇನ ವ್ಯವಸ್ಥಿತಃ ಚತುಷ್ಟಾತ್ ಕಾರ್ಷಾಪಣವತ್ ನ ಗೌರಿವತ್ | ತ್ರಯಾಣಾಂ ವಿಶ್ವಾದೀನಾಂ ಪೂರ್ವ ಪೂರ್ವಪ್ರವಿಲಾಪನೇನ ತುರೀಯಸ್ಯ ಪ್ರತಿಪತ್ತಿಃ ಇತಿ ಕರಣಸಾಧನಃ ಪಾದಶಬ್ದಃ | ತುರೀಯಸ್ಯ ಪದ್ಯತೇ ಇತಿ ಕರ್ಮಸಾಧನಃ ಪಾದಶಬ್ದಃ ||

(ಭಾಷ್ಯಾರ್ಥ)

ಓಂಕಾರಕ್ಕೆ ಅಭಿಧೇಯನಾಗಿರುವ, ಪರ (ಬ್ರಹ್ಮವೂ) ಅಪರಬ್ರಹ್ಮವೂ ಆಗಿರುವ ಆ ಈ ಆತ್ಮನು ನಾಲ್ಕು ಪಾದಗಳುಳ್ಳವನು; ಕಾರ್ಷಾಪಣವಂತೆ³ (ನಾಲ್ಕು ಪಾದಗಳುಳ್ಳವನು), ಗೋವಿನಂತೆ (ನಾಲ್ಕು ಕಾಲುಗಳುಳ್ಳ) ವನಲ್ಲ.⁴ (ಮುಂದಿನ ಮಂತ್ರಗಳಲ್ಲಿ ಹೇಳಿರುವ) ವಿಶ್ವನೇ ಮೊದಲಾದವರಲ್ಲಿ ಹಿಂದುಹಿಂದಿನದನ್ನು ಮುಂದು ಮುಂದಿನ ಪಾದಗಳಲ್ಲಿ ಪ್ರವಿಲಯಮಾಡುವದರಿಂದ⁵ ತುರೀಯನ ಅರಿವು ಆಗುತ್ತದೆ

1. ಬ್ರಹ್ಮವೆಂದು ಪರೋಕ್ಷವಾಗಿ ಹೇಳಿದ್ದನ್ನು ಈ ಆತ್ಮನು ಎಂದು ಪ್ರತ್ಯಕ್ಷವಾಗಿ ಹೇಳಿವೆ.

2. ‘ಗೌರಿವೇತಿ’ ಅ||

3. ಕಾರ್ಷಾಪಣವೆಂಬುದು ಒಂದು ದೇಶದಲ್ಲಿ ಚಲಾವಣೆಯಲ್ಲಿದ್ದ ಹದಿನಾರು ಹಣಗಳ ಬೆಲೆಯ ಚಿನ್ನದ ನಾಣ್ಯವು. ಅದು ಬಹಳ ಬೆಲೆಯುಳ್ಳದ್ದಾದ್ದರಿಂದ ಅದನ್ನು ಎಲ್ಲರೂ ಬಳಸುವದಕ್ಕೆ ಆಗುತ್ತಿರಲಿಲ್ಲವಾದ್ದರಿಂದ ರೂಪಾಯಿಯನ್ನು ಪಾವಲಿಗಳಾಗಿ ವಿಂಗಡಿಸಿರುವಂತೆ ನಾಲ್ಕುಪಾದಗಳಾಗಿ ವಿಭಾಗಿಸಿಕೊಂಡು ವ್ಯವಹರಿಸುತ್ತಿದ್ದರು, ಹೀಗೆಯೇ ಆತ್ಮನನ್ನು ವಿಶ್ವನೇ ಮುಂತಾದ ರೀತಿಯಲ್ಲಿ ಜಾಗ್ರದಾದಿಗಳಲ್ಲಿ ವ್ಯವಹರಿಸುತ್ತಾರೆಂದು ಭಾವ. ಆದರೆ ವಿಶ್ವನೇ ಮೊದಲಾದವರು ಆತ್ಮನ ನಾಲ್ಕನೆಯ ಒಂದು ಭಾಗವೆಂದೇನೂ ಅಭಿಪ್ರಾಯವಿಲ್ಲ.

4. ಆತ್ಮನಿಗೆ ಗೋವಿನಂತೆ ಅವಯವಗಳಿಲ್ಲ.

5. ಒಂದನ್ನು ಮತ್ತೊಂದೆಂದೇ ಅರಿತು ಅದರಲ್ಲಿ ಅಡಕಮಾಡುವದರಿಂದ; ಈ ಪ್ರಕಾರವು ಮುಂದೆ ವಿಶದವಾಗುವದು.

ಶೇಷತ್ವೇನ¹ ಅಹವನೀಯೋಽಗ್ನಿಃ ಅಸ್ಯ ಮುಖತ್ವೇನೋಕ್ತಃ² ಇತ್ಯೇವಂ ಸಪ್ತ
 ಅಜ್ಞಾನಿ ಯಸ್ಯ ಸಃ ಸಪ್ತಾಜ್ಞಃ | ತಥಾ ಏಕೋನವಿಶತಿಃ ಮುಖಾನಿ ಅಸ್ಯ | ಬುದ್ಧೀ
 ನ್ನಿ ಯಾಣಿ ಕರ್ಮೇನ್ದ್ರಿಯಾಣಿ ಚ ದಶ | ವಾಯವಶ್ಚ ಪ್ರಾಣಾದಯಃ ಪಞ್ಚ |
 ಮನಃ, ಬುದ್ಧಿಃ; ಅಹಂಕಾರಃ, ಚಿತ್ತಮ್-ಇತಿ ಮುಖಾನೀವ ಮುಖಾನಿ ತಾನಿ | ಉಪ
 ಲಬ್ಧಿದ್ವಾರಾಣಿ ಇತ್ಯರ್ಥಃ | ಸ ಏವಂವಿಶಿಷ್ಯಃ ವೈಶ್ವಾನರಃ ಯಥೋಕ್ತೈಃ ದ್ವಾರೈಃ
 ಶಬ್ದಾದೀನ್ ಸ್ಥೂಲಾನ್ ವಿಷಯಾನ್ ಭುಂಕ್ತೀ ಇತಿ ಸ್ಥೂಲಭುಕ್ | ವಿಶ್ವೇಷಾಂ
 ನರಾಣಾಮ್ ಅನೇಕಥಾ ನಯನಾತ್³ ವೈಶ್ವಾನರಃ | ಯದ್ ವಾ ವಿಶ್ವಶ್ಚ ಅಸೌ
 ನರಶ್ಚ ಇತಿ ವಿಶ್ವಾನರಃ | ವಿಶ್ವಾನರ ಏವ ವೈಶ್ವಾನರಃ | ಸರ್ವಪಿಣ್ಡಾತ್ಮಾನನ್ಯತ್ವಾತ್ |
 ಸ ಪ್ರಥಮಃ ಪಾದಃ | ಏತತ್ಪೂರ್ವಕತ್ವಾತ್ ಉತ್ತರಪಾದಾಧಿಗಮಸ್ಯ ಪ್ರಾಥಮ್ಯಮ್
 ಅಸ್ಯ ||

(ಭಾಷ್ಯಾರ್ಥ)

ಎಚ್ಚರವು ಇವನಿಗೆ ಸ್ಥಾನವಾಗಿರುವದರಿಂದ¹ ಇವನು ಜಾಗರಿತಸ್ಥಾನನೆನಿಸಿ
 ಕೊಂಡಿರುತ್ತಾನೆ. ಹೊರಗೆ ಎಂದರೆ ತನಗಿಂತ ಬೇರೆಯಾಗಿರುವ ವಿಷಯದಲ್ಲಿ
 ಅರಿವು ಉಳ್ಳವನಾದ್ದರಿಂದ ಇವನು ಬಹಿಷ್ಕೃಜ್ಞನು. ಅವಿದ್ಯೆಯಿಂದಾಗಿರುವ ಅರಿವು
 ಇವನಿಗೆ ಹೊರಗಡೆ ವಿಷಯಗಳನ್ನು (ಬೆಳಗುವಂತೆ) ತೋರುತ್ತಿರುವದು ಎಂದರ್ಥ.
 ಇದರಂತೆ ಇವನಿಗೆ ಏಳು ಅಂಗಗಳು. “ಆ ಈ ವೈಶ್ವಾನರನೆಂಬ ಆತ್ಮನಿಗೆ ಅಂತ
 ರಿಕ್ಷವೇ ತಲೆಯು, ನಾನಾರೂಪನಾದ ಸೂರ್ಯನು ಕಣ್ಣು, ಬೇರೆಬೇರೆ ದಿಕ್ಕುಗಳಲ್ಲಿ
 ಸಂಚರಿಸುವ ವಾಯುವು ಪ್ರಾಣವು, ವ್ಯಾಪಕವಾದ ಆಕಾರವು ಸೊಂಟವು, ನೀರು
 ಮೂತ್ರ ಸ್ಥಾನವು, ಭೂಮಿಯು ಪಾದಗಳು” (ಛಾಂ. ೫-೧೮-೨) ಎಂದು (ಹೇಳಿದ
 ಬಳಿಕ ವೈಶ್ವಾನರೋಪಾಸಕನಿಗೆ ಭೋಜನವನ್ನು) ಅಗ್ನಿಹೋತ್ರವೆಂದು ಕಲ್ಪಿಸು
 ವಾಗ ಆಹವನೀಯಾಗ್ನಿಯನ್ನು (ವೈಶ್ವಾನರನ) ಮುಖವೆಂದು ಹೇಳಿರುತ್ತದೆ.⁵ ಹೀಗೆ

1. “ ಅಗ್ನಿಹೋತ್ರಾಯತಿ ಕಲ್ಪನಾಶೇಷತ್ವೇನ ” ಎಂಬ ವಾ|| ಪಾಠಕ್ಕಿಂತ ಇದು ಮೇಲು.
2. “ ಅಗ್ನಿಮುಖತ್ವೇನ ಆಹವನೀಯ ಉಕ್ತಃ ” ವಾ||.
3. ‘ ಸುಖಾದಿನಯನಾತ್ ’ ವಾ||
4. ಅವಸ್ಥೆಯಾಗಿರುವದರಿಂದ.
- 5 ಉಪಾಸಕನು ಸರ್ವಾತ್ಮನಾಗಿ ಅನ್ನವನ್ನು ತಿನ್ನುತ್ತಾನೆ. ವೈಶ್ವಾನರವಿದ್ಯೆಗೆ ಅಂಗವಾದ ಪ್ರಾಣಾಗ್ನಿಹೋತ್ರವನ್ನು ಹೇಳುವದಕ್ಕೆ ಹೊರಟು ಅವನ ಎದೆಯೇ ವೇದಿ, ಲೋಮಗಳೇ ದರ್ಭೆಗಳು, ಹೃದಯವು ಗಾರ್ಹಪತ್ಯವು, ಮನಸ್ಸು ಅನ್ವಾರಾಯಪಚನವು, ಅಸ್ಯವು ಆಹವನೀಯವು ಎಂದು ಶ್ರುತಿಯಲ್ಲಿ ಹೇಳಿದೆ.

ಏಳು ಅಂಗಗಳುಳ್ಳವನಾದ್ದರಿಂದ ಇವನು ಸಪ್ತಾಂಗನು.¹ ಇದರಂತೆ ಇವನಿಗೆ ಹತ್ತೊಂಬತ್ತು ಮುಖಗಳು. ಬುದ್ಧಿಂಂದ್ರಿಯಗಳೂ ಕರ್ಮೇಂದ್ರಿಯಗಳೂ (ಸೇರಿ) ಹತ್ತು; ಪ್ರಾಣವೇ ಮುಂತಾದ² (ವಾಯುಗಳು) ಐದು; ಮನಸ್ಸು, ಬುದ್ಧಿ, ಅಹಂಕಾರ, ಚಿತ್ತ³-ಈ (ಹತ್ತೊಂಬತ್ತು) ಮುಖಗಳಂತಿರುವದರಿಂದ ಮುಖಗಳು. ಅವು ಅರಿಯುವಿಕೆಗೆ ದ್ವಾರಗಳು ಎಂದರ್ಥ. ಈ ವಿಶೇಷಣಗಳಿಂದೊಡಗೂಡಿದ ಆ ವೈಶ್ವಾನರನು ಮೇಲೆ ಹೇಳಿದ ದ್ವಾರಗಳಿಂದ ಶಬ್ದಾದಿಗಳೆಂಬ ಸ್ಥೂಲವಿಷಯಗಳನ್ನು ಭೋಗಿಸುತ್ತಾನಾದ್ದರಿಂದ (ಇವನನ್ನು) “ ಸ್ಥೂಲಭುಕ್ ” (ಎಂದಿದೆ). ವಿಶ್ವ (ಎಲ್ಲಾ) ನರರನ್ನೂ ಬೇರೆಬೇರೆಯು ಪ್ರಕಾರವಾಗಿ (ಫಲಭೋಗಕ್ಕೆ) ಕರೆದೊಯ್ಯುವದರಿಂದ⁴ ವೈಶ್ವಾನರನು. ಅಥವಾ ವಿಶ್ವನೂ ನರನೂ (ಎಲ್ಲಾ ಜೀವರೂ) ಆಗಿರುವದರಿಂದ (ಇವನು) ವಿಶ್ವಾನರನು ; ವಿಶ್ವಾನರನೇ ವೈಶ್ವಾನರನು (ಎಂದು ಸ್ವಾರ್ಥದಲ್ಲಿ ತದ್ಧಿತಪ್ರತ್ಯಯವು ಬಂದಿದೆ ಎಂದಾದರೂ ಈ ಶಬ್ದದ ವ್ಯುತ್ಪತ್ತಿಯನ್ನು ವಿವರಿಸಬಹುದು).⁵ ಏಕೆಂದರೆ ಎಲ್ಲಾ ಶಾರೀರಾತ್ಮರೂ ತಾನೇ ಆಗಿರುತ್ತಾನೆ.

ಈತನು ಮೊದಲನೆಯ ಪಾದವು ; ಮುಂದಿನ ಪಾದವನ್ನು ಅರಿತುಕೊಳ್ಳುವದಕ್ಕೆ ಇವನನ್ನು ಮೊದಲು ತಿಳಿಯಬೇಕಾಗುವದರಿಂದ ಇವನನ್ನು ಮೊದಲನೆಯವನು ಎಂದಿದೆ.⁶

1. ವೈಶ್ವಾನರವಿದ್ಯೆಯು ಉಪಾಸನೆಯಾದರೂ ಇಲ್ಲಿ ಹೇಳಿರುವ ಸಪ್ತಾಂಗತ್ವವು ವೈಶ್ವಾನರನ ಧರ್ಮವೇ ಆಗಿರುತ್ತದೆ. ಇದನ್ನು ಮುಂದೆ ಭಾಷ್ಯದಲ್ಲಿ ಸ್ಪಷ್ಟಪಡಿಸಿರುತ್ತದೆ.

2. ಪ್ರಾಣ, ಅಹಾಸ-ಮುಂತಾದ ವೃತ್ತಿಗಳಿಂದ ಆಧ್ಯಾತ್ಮವಾಯು ಐದು ಬಗೆ.

3. ಯೋಚಿಸುವದು (ಮನನ), ಅರಿತುಕೊಳ್ಳುವದು (ಬುದ್ಧಿ), ಅಭಿಮಾನಿಸುವದು (ಆಹಂಕಾರ), ಸಾಮಾನ್ಯವಾಗಿ ಅರಿಯುವದು (ಚೇತನ)-ಎಂಬ ವೃತ್ತಿಗಳಿಂದ ಅಂತಃಕರಣವು ನಾಲ್ಕು ಬಗೆ. ಸೂ. ಭಾ. ೨ ೩-೩೨.

4. ಅವರವರ ಪುಣ್ಯಪಾಪಗಳಿಗೆ ತಕ್ಕಂತೆ ಅವರವರನ್ನು ಫಲಭಾಗಿಗಳನ್ನಾಗಿ ಮಾಡುವದರಿಂದ ಎಂದರ್ಥ. ಭಾಂ. ಭಾ. ೫-೧೮-೧.

5. ಇಲ್ಲಿ ಕೊಟ್ಟಿರುವ ಎರಡರ್ಥಗಳಿಂದಲೂ ವಿಶ್ವ ಅಥವಾ ವೈಶ್ವಾನರ-ಎಂಬ ಶಬ್ದಗಳು ಸಮಷ್ಟಿಯಾದ ವೈಶ್ವಾನರ ಅಥವಾ ವಿರಾಟ್ಟಿರುಷನನ್ನೇ ತಿಳಿಸುವವೆಂಬುದು ಸ್ಪಷ್ಟವಾಗಿದೆ. ವಿಶ್ವನೆಂದರೆ ಜಾಗ್ರದಭಿಮಾನಿಯಾದ ವ್ಯಷ್ಟಿಜೀವನೆಂದು ಅರ್ವಾಚೀನವೇದಾಂತಿಗಳು ಇಟ್ಟುಕೊಂಡಿರುವ ಪರಿಭಾಷೆಗೆ ಭಾಷ್ಯದ ಆಧಾರವು ಕಾಣುವದಿಲ್ಲ. ಪೀಠಿಕೆಯನ್ನು ನೋಡಿ.

6. ಇವನೇ ಮೊದಲು ಉಂಟಾದವನು ಎಂಬ ಅಭಿಪ್ರಾಯದಿಂದಲ್ಲ.

ಆತ್ಮನ ಪಾದಗಳು ಸಮಷ್ಟ್ಯವಾಧಿಯಿಂದ ಕೂಡಿವೆ.

(ಭಾಷ್ಯ)

೧೨. ಕಥಮ್ “ಅಯಮಾತ್ಮಾ ಬ್ರಹ್ಮ” ಇತಿ ಪ್ರತ್ಯಗಾತ್ಮನಃ ಅಸ್ಯ ಚತುಷ್ಪಾತ್ಮತೇ ಪ್ರಕೃತೇ ದ್ಯುಲೋಕಾದೀನಾಂ ಮೂರ್ಧಾದ್ಯಜ್ಞತ್ವಮ್ ಇತಿ ? | ನೈಷ ದೋಷಃ | ಸರ್ವಸ್ಯ ಪ್ರಪಂಚಸ್ಯ ಸಾಧಿದೈವಿಕಸ್ಯ ಅನೇನ ಆತ್ಮನಾ ಚತುಷ್ಪಾತ್ಮತೃಪ್ತಸ್ಯ ವಿವಕ್ಷಿತತ್ವಾತ್ | ಏವಂ ಚ ಸತಿ ಸರ್ವಪ್ರಪಂಚೋಪಶರ್ಮೇ ಅದ್ವೈತಸಿದ್ಧಿಃ | ಸರ್ವಭೂತಸ್ಥಶ್ಚ ಆತ್ಮಾ ಏಕೋ ದೃಷ್ಟಃ ಸ್ಯಾತ್ ಸರ್ವಭೂತಾನಿ ಚ ಆತ್ಮನಿ | “ಯಸ್ತು ಸರ್ವಾಣಿ ಭೂತಾನಿ” (ಈ. ೬) ಇತ್ಯಾದಿಶ್ರುತ್ಯರ್ಥಃ ಉಪಸಂಹೃತಶ್ಚ ಏವಂ ಸ್ಯಾತ್ | ಅನ್ಯಥಾ ಹಿ ಸ್ವದೇಹಪರಿಚ್ಛಿನ್ನ ಏವ ಪ್ರತ್ಯಗಾತ್ಮಾ ಸಾಂಖ್ಯಾದಿಭಿರಿವ ದೃಷ್ಟಃ ಸ್ಯಾತ್ | ತಥಾ ಚ ಸತಿ ಅದ್ವೈತಮ್ ಇತಿ ಶ್ರುತಿಕೃತೋ ವಿಶೇಷೋ ನ ಸ್ಯಾತ್ | ಸಾಂಖ್ಯಾದಿವರ್ತನೇನ ಅವಿಶೇಷಾತ್ | ಇತ್ಯತೇ ಚ ಸರ್ವೋಪನಿಷದಾಂ ಸರ್ವಾತ್ಮೈಕ್ಯಪ್ರತಿಪಾದಕತ್ವಮ್ | ಅತಃ ಯುಕ್ತಮೇವ ಅಸ್ಯ ಆಧ್ಯಾತ್ಮಿಕಸ್ಯ ಪಿಣ್ಡಾತ್ಮನಃ ದ್ಯುಲೋಕಾದ್ಯಜ್ಞತ್ವೇನ ವಿರಾಡಾತ್ಮನಾ ಆಧಿದೈವಿಕೇನ ಏಕತ್ವಮ್ ಅಭಿಪ್ರೇತ್ಯ ಸಮ್ಪ್ರಜ್ಞತ್ವವಚನಮ್ | “ಮೂರ್ಧಾ ತೇ ವ್ಯಪತಿಷ್ಯತ್” (ಛಾಂ. ೫-೧೨-೨) ಇತ್ಯಾದಿಲ್ಲಿಜ್ಞವರ್ತನಾಚ್ಚ ||

(ಭಾಷ್ಯಾರ್ಥ)

(ಆಕ್ಷೇಪ):— “ಈ ಆತ್ಮನು ಬ್ರಹ್ಮ” (ಮಂ. ೨) ಎಂದು ಪ್ರತ್ಯಗಾತ್ಮನಿಗೆ^೧ ನಾಲ್ಕು ಪಾದಗಳಿರುವವೆಂಬುದು ಪ್ರಕೃತವಾಗಿರುವಲ್ಲಿ ಅಂತರಿಕ್ಷಲೋಕವೆ ಮುಂತಾದವು (ಇವನ) ತಲೆಯೇ ಮುಂತಾದ ಅವಯವಗಳು ಎಂದು (ಹೇಳಿರುವದು) ಹೇಗೆ (ಸರಿ)?

(ವರಿಹಾರ):— ಇದು ತಪ್ಪಲ್ಲ. ಅಧಿದೈವಿಕದೊಡಗೂಡಿರುವ^೨ ಸರ್ವ ಪ್ರಪಂಚವೂ ಈ ಆತ್ಮನೊಡನೆ (ಸೇರಿ) ಆತ್ಮನ ನಾಲ್ಕುಪಾದಗಳು^೩ ಎಂದು ಶ್ರುತಿಯ ಅಭಿಪ್ರಾಯ. ಹೀಗಾದರೆ ಪ್ರಪಂಚವೆಲ್ಲವೂ ಲಯವಾದರೆ^೪ ಅದ್ವೈತವು

1. ನಮ್ಮೊಳಗಿನ, ನಮ್ಮ ಶರೀರದೊಳಗಿರುವ, ಆತ್ಮನು ಬ್ರಹ್ಮವು ಎಂಬುದು ಪ್ರಕೃತ. ಇವನಿಗೆ ದ್ಯುಲೋಕವು ತಲೆ ಎಂದು ಮುಂತಾಗಿ ಹೇಳಿದ್ದು ಹೇಗೆ?—ಎಂದು ಆಕ್ಷೇಪ.
2. ಸೂರ್ಯ, ಚಂದ್ರ, ನಕ್ಷತ್ರ-ಮುಂತಾದ ದ್ಯುಲೋಕದ ವಿಷಯವಾದದ್ದು ಅಧಿದೈವಿಕ.
3. ಇಲ್ಲಿ ಕೊಟ್ಟಿರುವದು ವಾಕ್ಯದ ಒಟ್ಟರ್ಥ. ಈಗ ಇರುವಂತೆ ಅನ್ವಯಿಸಿದರೆ ಪ್ರಪಂಚಕ್ಕೇ ಚತುಷ್ಪಾತ್ಮವನ್ನು ಹೇಳಿದಂತೆ ಆಗುವದೆಂದು ತೋರುತ್ತದೆ; ಇದನ್ನು ಹೇಗೆ ಅನ್ವಯಿಸಬೇಕೆಂಬುದನ್ನು ವಿವಾಂಸರು ನಿರ್ಣಯಿಸಬೇಕಾಗಿದೆ.
4. ಜ್ಞಾನದಿಂದ ಬಾಧಿತವಾದರೆ.

ಸಿದ್ಧವಾಗುವದು ; ಸರ್ವಭೂತಗಳಲ್ಲಿಯೂ ಇರುವ ಒಬ್ಬ ಆತ್ಮನನ್ನೇ ಕಂಡು ಕೊಂಡಂತೆಯೂ ಸರ್ವಭೂತಗಳನ್ನೂ ಆತ್ಮನಲ್ಲಿ ಕಂಡುಕೊಂಡಂತೆಯೂ ಆಗುವದು. ಹಾಗಾದರೆ “ಯಸ್ತು ಸರ್ವಾಣಿ ಭೂತಾನಿ” (ಯಾವನು ಸರ್ವಭೂತಗಳನ್ನೂ ಆತ್ಮನಲ್ಲಿಯೇ ಕಂಡುಕೊಳ್ಳುವನೋ, ಈ. ೬) ಎಂಬುದೇ ಮುಂತಾದ ಶ್ರುತಿಯ ಅರ್ಥವನ್ನು ಇಲ್ಲಿಯೂ ಸೇರಿಸಿಕೊಂಡಂತೆ ಆಗುವದು. ಹೀಗಲ್ಲದೆ ಹೋದರೆ ತನ್ನ ದೇಹದಳತೆಗೆ ಸಿಕ್ಕಿರುವ ಪ್ರತ್ಯಗಾತ್ಮನನ್ನೇ ಸಾಂಖ್ಯಾದಿಗಳಂತೆ¹ ಕಂಡುಕೊಂಡಂತೆ ಆಗುತ್ತದೆ ; ಆ ಸ್ವಕ್ಷದಲ್ಲಿ ಅದ್ವೈತವೆಂದು ಶ್ರುತಿಯಲ್ಲಿ ಏರ್ಪಟ್ಟಿರುವ (ಸಿದ್ಧಾಂತ) ವಿಶೇಷವು ಇಲ್ಲದೆ ಹೋಗುವದು. ಏಕೆಂದರೆ ಆಗ (ಈ ಮತಕ್ಕೂ) ಸಾಂಖ್ಯರೇ ಮೊದಲಾದವರ (ಮತಕ್ಕೂ) ಹೆಚ್ಚು ಕಡಿಮೆಯೇನೂ ಇರುವದಿಲ್ಲ². **ಉಪನಿಷತ್ತುಗಳೆಲ್ಲವೂ ಎಲ್ಲರ ಆತ್ಮನೂ ಒಬ್ಬನೇ ಎಂದು ಹೇಳುವವೆಂಬುದು (ನಮಗಿಲ್ಲ) ಒಪ್ಪಿಗೆಯಾಗಿರುತ್ತದೆ³.** ಆದ್ದರಿಂದ ಅಧ್ಯಾತ್ಮಿಕನಾದ ಶರೀರಾತ್ಮನು ದ್ಯುಲೋಕಾದಿಯಾದ ಅವಯವಗಳುಳ್ಳವನೆಂದು ಆಧಿದೈವಿಕನಾದ ವಿರಾಡಾತ್ಮನಿಗೂ (ಇವನಿಗೂ) ಏಕತ್ವವನ್ನು (ಹೇಳುವ) ಅಭಿಪ್ರಾಯದಿಂದ (ಈ ಆತ್ಮನು) ಸಪ್ತಾಂಗವುಳ್ಳವನು. ಎಂದು ಹೇಳಿರುವದು ಸರಿಯೇ. “ನಿನ್ನ ತಲೆಯು ಬಿದ್ದು ಬಿಡುತ್ತಿತ್ತು” (ಛಾಂ. ೫-೧೨-೨) ಎಂದು ಮುಂತಾದ ಲಿಂಗವಿರುವದು ಕಾಣಬರುವದರಿಂದಲೂ (ಇದು ಸರಿಯೇ ಆಗಿರುತ್ತದೆ)⁴.

1. ಸಾಂಖ್ಯರೇ ಮೊದಲಾದವರು ಒಂದೊಂದು ದೇಹಕ್ಕೂ ಒಬ್ಬೊಬ್ಬ ಆತ್ಮನು ಸಜ್ಜವಾಗಿರುವನೆಂದು ಅಭಿಪ್ರಾಯಪಡುತ್ತಾರೆ.

2. ಪ್ರಸಂಚವು ನಮ್ಮ ಹೊರಗೆ ಇರುವದೆಂದೂ ನಾವು ಅದರಲ್ಲಿ ಎಚ್ಚರವೇ ಮುಂತಾದ ಅವಸ್ಥಾತ್ರಯವನ್ನು ಅನುಭವಿಸುತ್ತಿರುವೆವೆಂದೂ ಇಟ್ಟುಕೊಂಡು ಅವಸ್ಥಾತ್ರಯವನ್ನು ಸರೀಕ್ಷಿಸಿದರೆ ದೇವಾದ್ಯತಿರಿಕ್ತನಾದ ಆತ್ಮನ ಸಿದ್ಧಿಯಾದರೂ ಆತ್ಮೈಕತ್ವವು ಸಿದ್ಧಿಸುವದಿಲ್ಲ.

3. ಆದ್ದರಿಂದ ಈ ಉಪನಿಷತ್ತಿನಲ್ಲಿಯೂ ಅದನ್ನೇ ಹೇಳಿವೆಯೆಂಬುದು ಮುಕ್ತ.

4. ಉಪಮನ್ಯುವಿನ ಮಗನಾದ ಪ್ರಾಚೀನಶಾಲನೆಂಬುವನು ದ್ಯುಲೋಕವನ್ನೇ ವೈಶ್ವಾನರನೆಂದು ಉಪಾಸನೆಮಾಡುತ್ತಿದ್ದನು. ಅಶ್ವಪತಿ ಎಂಬ ರಾಜನ ಬಳಿಯಲ್ಲಿ ಜಿಜ್ಞಾಸೆ ಮಾಡುತ್ತಿರುವಾಗ ಆ ಆಚಾರ್ಯನು ಇದು ವೈಶ್ವಾನರನ ತಲೆಯು ; ಇದನ್ನೇ ಪೂರ್ಣ ವೈಶ್ವಾನರನೆಂದು ಉಪಾಸನೆಮಾಡುತ್ತಾ ಇದ್ದಿದ್ದರೆ, ಪೂರ್ಣವಿದ್ಯೆಯನ್ನು ನನ್ನಿಂದ ಕಲಿತು ಕೊಳ್ಳದೆ ಇದ್ದಿದ್ದರೆ, ನಿನ್ನ ತಲೆಯು ಬಿದ್ದು ಹೋಗುತ್ತಿತ್ತು-ಎಂದಿದಾನೆ. ಉಪಾಸಕನಿಗೂ ಉಪಾಸ್ಯನಾದ ವೈಶ್ವಾನರನಿಗೂ ಏಕತ್ವವನ್ನು ಹೇಳುವದು ಶ್ರುತಿಯ ಅಭಿಪ್ರಾಯವೆಂದು ಇದರಿಂದ ಸೂಚಿತವಾಗುತ್ತದೆ. ಇದರಂತೆ “ನೀನು ಕುರುಡನಾಗಿ ಬಿಡುತ್ತಿದ್ದೆ” ಛಾಂ. ೫-೧೩-೧) ಮುಂತಾದ ಲಿಂಗ (ಸೂಚನೆ) ಗಳೂ ಇದೇ ಪ್ರಕರಣದಲ್ಲಿ ಕಾಣಬರುತ್ತವೆ.

(ಭಾಷ್ಯ)

೧೩. ವಿರಾಜೈಕತ್ವಮ್ ಉಪಲಕ್ಷಣಾರ್ಥಂ ಹಿರಣ್ಯಗರ್ಭಾವ್ಯಾಕೃತಾತ್ಮನೋಃ | ಉಕ್ತಂ ಚೈತತ್ ಮಧುಬ್ರಾಹ್ಮಣೇ “ಯಶ್ಚಾಯಮಸ್ಯಾಂ ಪೃಥಿವ್ಯಾಂ ತೇಜೋ ನುಯೋಽವ್ಯತಮಯಃ ಪುರುಷೋ ಯಶ್ಚಾಯಮಧ್ಯಾತ್ಮಮ್” (ಬೃ. ೨-೫-೧) ಇತ್ಯಾದಿ | ಸುಷುಪ್ತಾವ್ಯಾಕೃತಯೋಸ್ತೇಕತ್ವಂ ಸಿದ್ಧಮೇವ ನಿರ್ವಿಶೇಷತ್ವಾತ್ | ಏವಂ ಚ ಸತಿ ಏತತ್ ಸಿದ್ಧಂ ಭವಿಸ್ಯತಿ ಸರ್ವದ್ವೈತೋಪಶಮೇ ಚ ಅದ್ವೈತಮ್ ಇತಿ ||

(ಭಾಷ್ಯಾರ್ಥ)

(ಎಚ್ಚ ರದ ಆತ್ಮನೂ) ವಿರಾಡಾತ್ಮನೂ ಒಬ್ಬನೇ ಎಂದು ಹೇಳಿರುವುದು ಹಿರಣ್ಯ ಗರ್ಭ, ಅವ್ಯಾಕೃತ-ಈ ಇಬ್ಬರೊಡನೆ (ಅಧ್ಯಾತ್ಮಾತ್ಮರ ಏಕತ್ವವನ್ನು ಹೇಳುವದಕ್ಕೆ) ಉಪಲಕ್ಷಣವು. ಈ (ಅಭಿಪ್ರಾಯ) ವನ್ನು¹ ಮಧುಬ್ರಾಹ್ಮಣದಲ್ಲಿ “ಈ ಪೃಥ್ವಿಯಲ್ಲಿ ತೇಜೋಮಯನಾಗಿ, ಅವ್ಯತಮಯನಾಗಿ” ಇರುವ ಯಾವ ಪುರುಷನಿರುವನೋ ಮತ್ತು ಶರೀರದೊಳಗೆ ಯಾವ (ತೇಜೋಮಯನಾದ, ಅವ್ಯತಮಯನಾದ ಪುರುಷನು) ಇರುವನೋ (ಇವನೇ ಆ ಆತ್ಮನು)” (ಬೃ. ೨-೫-೧) ಎಂದು ಮುಂತಾಗಿ ಹೇಳಿರುತ್ತದೆ ಸುಷುಪ್ತಾತ್ಮನೂ ಅವ್ಯಾಕೃತಾತ್ಮನೂ ಒಬ್ಬನೇ ಎಂಬುದಂತೂ ಸಿದ್ಧವೇ ಆಗಿರುತ್ತದೆ. ಏಕೆಂದರೆ (ಇಬ್ಬರಲ್ಲಿಯೂ) ಯಾವ ವಿಶೇಷವೂ ಇರುವದಿಲ್ಲ. ಹೀಗಿರುವದರಿಂದ ದ್ವೈತವೆಲ್ಲವೂ ಹೋದರೆ ಅದ್ವೈತವಾಗುವದು ಎಂಬುದು ಸಿದ್ಧವಾಗುವದು.

1. ಸೂಕ್ಷ್ಮಶರೀರಾಭಿಮಾನಿಯೂ ಹಿರಣ್ಯಗರ್ಭನೂ ಒಬ್ಬನೇ ಎಂಬದನ್ನು.
2. ಚಿದಾತ್ಮಪ್ರಕಾಶನಾಗಿ.
3. ಸಾವಿಷ್ಟದ ಸ್ವಭಾವವನಾಗಿ.

4. ಪೃಥಿವಿ, ಶರೀರ-ಇವು ಪರಸ್ಪರವಾಗಿ ಉಪಕಾರಕವಾಗಿರುವದರಿಂದಲೂ, ಲಿಂಗಾತ್ಮನಾದ ಪುರುಷನು ಶರೀರದಲ್ಲಿಯೂ ಹೊರಗೆ ಪೃಥಿವಿಯಲ್ಲಿಯೂ ಇದ್ದು ಭೂತಗಳಿಗೆ ಉಪಕಾರಕನಾಗಿಯೂ ಉಪಕಾರ್ಯನಾಗಿಯೂ ಇರುವದರಿಂದಲೂ ಇವೆಲ್ಲ ಒಂದೇ ಕಾರಣವಾದ ಬ್ರಹ್ಮದಿಂದ ಆಗಿರುತ್ತವೆ-ಎಂಬುದು ಶ್ರುತ್ಯರ್ಥವು. ಹೀಗೆ ಮಿಕ್ಕ ಸರ್ವಾರ್ಥಗಳಲ್ಲಿಯೂ ಈ ಬ್ರಾಹ್ಮಣದಲ್ಲಿ ಹೇಳಿರುತ್ತದೆ. ಬೃ. ಭಾ. ವನ್ನು ನೋಡಿ. ಅಧ್ಯಾತ್ಮನಾದ ಲಿಂಗಾತ್ಮನಿಗೂ ಅಧಿಭೂತಾಧಿದೈವನಾಗಿರುವ ಹಿರಣ್ಯಗರ್ಭನಿಗೂ ಏಕತ್ವ ಇಲ್ಲಿ ಉಕ್ತವಾಗಿದೆ.

5. ಜ್ಞಾನದಿಂದ ಬಾಧಿತವಾದರೆ.

ತೈಜಸನೆಂಬ ಎರಡನೆಯ ಪಾದ

**ಸ್ವಪ್ನ ಸ್ಥಾನೋನ್ವಃ ಪ್ರಜ್ಞಃ ಸಪ್ತಾಜ್ಞ ಏಕೋನವಿಂತತಿಮುಖಃ
ಪ್ರವಿವಿಕ್ತಭುಕ್ ತೈಜಸೋ ದ್ವಿತೀಯಃ ಪಾದಃ || ೪ ||**

೪. ಸ್ವಪ್ನ ಸ್ಥಾನನಾಗಿಯೂ, ಅನ್ವಃ ಪ್ರಜ್ಞನಾಗಿಯೂ ಸಪ್ತಾಂಗಳ ನಾಗಿಯೂ ಹತ್ತೊಂಬತ್ತು ಮುಖವುಳ್ಳವನಾಗಿಯೂ ಪ್ರವಿವಿಕ್ತಭುಕ್ತಾಗಿಯೂ ಇರುವ ತೈಜಸನು ಎರಡನೆಯ ಪಾದವು.

(ಭಾಷ್ಯ)

೧೪. ಸ್ವಪ್ನಃ ಸ್ಥಾನಮ್ ಅಸ್ಯ ತೈಜಸಸ್ಯ ಇತಿ¹ ಸ್ವಪ್ನ ಸ್ಥಾನಃ | ಜಾಗ್ರತ್ಪ್ರಜ್ಞಾ ಅನೇಕಸಾಧನಾ ಬಹಿರ್ವಿಷಯೇವ ಅವಭಾಸಮಾನಾ ಮನಃಸ್ಪಂದನಮಾತ್ರಾ ಸತೀ ತಥಾಭೂತಂ ಸಂಸ್ಕಾರಂ ಮನಸಿ ಆಧತ್ತೇ | ತನ್ಮನಃ ತಥಾ ಸಂಸ್ಕೃತಂ ಚಿತ್ರಿತ ಇವ ಪಟಃ ಬಾಹ್ಯಸಾಧನಾನಪೇಕ್ಷಮ್ ಅವಿದ್ಯಾಕಾಮಕರ್ಮಭಿಃ ಪ್ರೇರ್ಯಮಾಣಂ ಜಾಗ್ರದ್ವತ್ ಅವಭಾಸತೇ | ತಥಾ ಚೋಕ್ತಮ್ “ ಅಸ್ಯ ಲೋಕಸ್ಯ ಸರ್ವಾವತೋ ಮಾತ್ರಾಮ್ ಅಪಾದಾಯ ” (ಬೃ. ೪-೩-೯) ಇತಿ | ತಥಾ “ ಪರೇ ದೇವೇ ಮನಸ್ಯೇಕೇ ಭವತಿ ” (ಪ್ರ. ೪-೨) ಇತಿ ಪ್ರಸ್ತುತ್ಯ “ ಅತ್ರೈಷ ದೇವಃ ಸ್ವಪ್ನೇ ಮಹಿಮಾನಮನುಭವತಿ ” (ಪ್ರ. ೪-೫) ಇತಿ ಆರ್ಥವರ್ಣೇ | ಇಂದ್ರಿಯಾಪೇಕ್ಷಯಾ ಅನ್ವಃ ಸ್ಥತ್ವಾತ್ ಮನಸಃ ತದ್ವಾಸನಾರೂಪಾ ಚ ಸ್ವಪ್ನೇ ಪ್ರಜ್ಞಾ ಯಸ್ಯ² (?) ಇತಿ ಅನ್ವಃ ಪ್ರಜ್ಞಃ | ವಿಷಯಶೂನ್ಯಯಾಂ ಪ್ರಜ್ಞಾಯಾಂ ಕೇವಲಪ್ರಕಾಶಸ್ವರೂಪಾಯಾಂ ವಿಷಯತ್ವೇನ ಭವತಿ ಇತಿ ತೈಜಸಃ | ವಿಶ್ವಸ್ಯ ಸವಿಷಯತ್ವೇನ ಪ್ರಜ್ಞಾಯಾಃ ಸ್ಥೂಲಾಯಾಃ ಭೋಜ್ಯತ್ವಮ್ | ಇಹ ಪುನಃ ಕೇವಲಾ ವಾಸನಾಮಾತ್ರಾ ಪ್ರಜ್ಞಾ ಭೋಜ್ಯಾ ಇತಿ ಪ್ರವಿವಿಕ್ತೋ ಭೋಗಃ ಇತಿ³ | ಸಮಾನಮ್ ಅನ್ಯತ್ | ದ್ವಿತೀಯಃ ಪಾದಃ ತೈಜಸಃ ||

(ಭಾಷ್ಯಾರ್ಥ)

ತೈಜಸನಿಗೆ ಕನಸೇ ಸ್ಥಾನವಾದ್ದರಿಂದ ಇವನು ಸ್ವಪ್ನ ಸ್ಥಾನನು. ಎಚ್ಚರದ ಅರಿವು ಅನೇಕ ಸಾಧನಗಳಿಂದ⁴ ಆಗುವದಾಗಿ ಹೊರಗೆ ವಿಷಯಗಳುಳ್ಳದ್ದಾಗಿರುವಂತೆ

1. ವಾ|| ಕಾ|| ಪಾಠದಲ್ಲಿ ಮಾತ್ರ ಇದೆ.
2. ಅಸ್ಯ ಎಂದಿರಬೇಕೆಂದು ತೋರುತ್ತದೆ ; ಅಚ್ಚಿನ ಪುಸ್ತಕಗಳಲ್ಲಿ ಯಸ್ಯ ಎಂದೇ ಇರುತ್ತದೆ.
3. ಇಲ್ಲಿ ಈ ಮಾತಿನ ಮುಂದೆ ‘ ಪ್ರವಿವಿಕ್ತಭುಕ್ ’ ಎಂಬ ಮಾತು ಬಿಟ್ಟುಹೋಗಿರುವಂತೆ ಕಾಣುತ್ತದೆ.
4. ಚಕ್ಷುರಾದಿಯಾದ ಇಂದ್ರಿಯ, ಹೊರಗಿನ ಬೆಳಕು-ಮುಂತಾದದ್ದು.

ತೋರುವ¹ ಬರಿಯ ಮನಸ್ಸಿನ ಅಲುಗಾಟವು ಮಾತ್ರವಾಗಿದ್ದು² ಅಂಥ ಸಂಸ್ಕಾರ ವನ್ನೇ ಮನಸ್ಸಿನಲ್ಲಿ ಉಂಟುಮಾಡುತ್ತದೆ. ಆ ಮನಸ್ಸು ಹಾಗೆ ಸಂಸ್ಕಾರವನ್ನು ಹೊಂದಿ ಚಿತ್ರವನ್ನು ಬರೆದ ಬಟ್ಟಿಯಂತೆ ಹೊರಗಿನ ಸಾಧನಗಳನ್ನು ಬಯಸದೆಯೇ ಅವಿದ್ಯಾ ಕಾಮಕರ್ಮಗಳಿಂದ ಪ್ರೇರಿಸಲ್ಪಟ್ಟು ಎಚ್ಚರದಂತೆಯೇ ತೋರುವದು. ಆದ್ದರಿಂದಲೇ “ಈ ಸರ್ವವನ್ನೂ ಉಳ್ಳ³ (ಜಾಗ್ರತ್ತೇಂಬ) ಲೋಕದ ಅಂಶವನ್ನು ತೆಗೆದುಕೊಂಡು (ಕನಸನ್ನು ಅನುಭವಿಸುತ್ತಾನೆ)” (ಬೃ. ೪-೩-೯) ಎಂದು ಶ್ರುತಿಯಲ್ಲಿ ಹೇಳಿರುತ್ತದೆ. ಇದರಂತೆ “ಅದೆಲ್ಲವೂ ಪರಮದೇವನಾದ ಮನಸ್ಸಿನಲ್ಲಿ ಒಂದಾಗಿಬಿಡುತ್ತದೆ”⁴ (ಪ್ರ. ೪-೨) ಎಂದು ಪ್ರಾರಂಭಿಸಿ “ಇಲ್ಲಿ ಈ ದೇವನು ಮಹಿಮೆಯನ್ನು ಅನುಭವಿಸುತ್ತಾನೆ.”⁵ (ಪ್ರ. ೪-೫) ಎಂದು **ಅಥರ್ವಣದಲ್ಲಿ** (ಹೇಳಿರುತ್ತದೆ). ಮನಸ್ಸು ಇಂದ್ರಿಯಗಳಿಗಿಂತಲೂ ಒಳಗೆ ಇರುವದರಿಂದ ಅದರ ವಾಸನೆಯ ರೂಪದ ಪ್ರಜ್ಞೆಯು ಕನಸಿನಲ್ಲಿ ಇವನಿಗೆ ಆಗುವದೆಂಬ ಕಾರಣದಿಂದ” (ಇವನು) ಅಂತಃಪ್ರಜ್ಞನೆನಿಸಿರುವನು. ವಿಷಯವಿಲ್ಲದೆ ಕೇವಲ ಪ್ರಕಾಶಸ್ವರೂಪವಾದ ಪ್ರಜ್ಞೆಗೆ ವಿಷಯಿಯಾಗಿರುವದರಿಂದ ತೈಜಸನೆಂದು ಹೆಸರು. ವಿಶ್ವನ ಪ್ರಜ್ಞೆಗೆ ವಿಷಯವೂ ಇರುವದರಿಂದ⁷ ಸ್ಥೂಲ ವಾಗಿರುವ (ಪ್ರಜ್ಞೆಯು ಅವನಿಗೆ) ಭೋಜ್ಯವಾಗಿರುತ್ತದೆ: ಆದರೆ ಇಲ್ಲಿ ಕೇವಲ ವಾಸನೆಯ ರೂಪವಾಗಿರುವ ಪ್ರಜ್ಞೆಯು ಭೋಜ್ಯವಾಗಿರುವದರಿಂದ ಭೋಗವು ವಿಂಗಡ ವಾಗಿರುತ್ತದೆಯಾಗಿ (ಪ್ರವಿವಿಕ್ತಭುಕ್ ಎಂದು ಕರೆದಿದೆ). ಉಳಿದದ್ದು⁸ (ಹಿಂದಿನ ಪಾದಕ್ಕೂ ಇದಕ್ಕೂ) ಸಮಾನವಾಗಿದೆ. ತೈಜಸನು ಎರಡನೆಯ ಪಾದವು.

1. ನಿಜವಾಗಿ ಅಲ್ಲಿಯೂ ವಿಷಯವಿಲ್ಲವೆಂದು ಭಾವ.
2. ಇಲ್ಲಿ ಎಲ್ಲವೂ ಮನಸ್ಸಿನ ಅಲುಗಾಟವೇ ಎಂದು ಹೇಳಿದ್ದರೂ ವಿಜ್ಞಾನವಾದ್ದ ವಾಗುವದಿಲ್ಲ. ಒೀಕಿಯನ್ನು ನೋಡಿ.
3. ಸರ್ವಸಾಧನಸಂಪತ್ತೂ ಇರುವ ಜಾಗ್ರತ್ತಿನ ವಾಸನೆಯನ್ನು ತೆಗೆದುಕೊಂಡು.
4. ಇಂದ್ರಿಯಗಳು ವ್ಯಾಪಾರವನ್ನು ಬಿಟ್ಟುಬಿಡುವವು. ಮನಸ್ಸು ಒಂದೇ ಉಳಿ ಯುವದು ಎಂದರ್ಥ.
5. ವಿಷಯವಿಷಯಿಗಳೆರಡೂ ತಾನೇ ಆಗುವ ಹೆಚ್ಚುಗಾರಿಕೆಯನ್ನು ಮನಸ್ಸು ಪಡೆಯುತ್ತದೆ.
6. ಈ ಪ್ರಕರಣದಲ್ಲಿ ಕನಸು ಜಾಗ್ರತ್ತಿ ಸನೆ ಎಂಬ ತ್ರಿವ ವ್ಯಾವಹಾರಿಕದೃಷ್ಟಿಯನು ಅವಲಂಬಿಸಿರುತ್ತದೆ. ಕನಸ್ಸಿನಲ್ಲಿ ಕಾಣುವದು ಯಾವದೂ ಎಚ್ಚರದ ಕಾರ್ಯವಲ್ಲವೆಂಬುದನ್ನು ೪-೪೦ ರ ಭಾಷ್ಯದಲ್ಲಿ ಸ್ಪಷ್ಟಪಡಿಸಿದೆ.
7. ಇದೂ ವ್ಯಾವಹಾರಿಕದೃಷ್ಟಿಯಿಂದ, ನಿಜವಾಗಿ ವಿಷಯವಿಲ್ಲದಿದ್ದರೂ ವಿಷಯ ವಿರುವಂತೆ ತೋರುತ್ತದೆ-ಎಂದು ಈ ಭಾಷ್ಯಭಾಗದಲ್ಲಿಯೇ ಮೇಲೆ ಹೇಳಿದ್ದಾಗಿದೆ.
8. ಸಖ್ಯಾಂಗನಾಗಿರುವದು ಮುಂತಾದದ್ದು.

ಪ್ರಾಜ್ಞನೆಂಬ ಮೂರನೆಯ ಪಾದ

ಯತ್ರ ಸುಷ್ಪೋ ನ ಕಂಚನ ಕಾಮಂ ಕಾಮಯತೇ ನ ಕಂಚನ
 ಸ್ವಪ್ನಂ ಪಶ್ಯತಿ ತತ್ ಸುಷುಪ್ತಮ್ | ಸುಷುಪ್ತಸ್ಥಾನ ಏಕೀ
 ಭೂತಃ ಪ್ರಜ್ಞಾನಘನ ಏವಾನಂದಮಯೋ ಹ್ಯಾನಂದ
 ಭುಕ್ತೇತೋಮುಖಃ ಪ್ರಾಜ್ಞಸ್ತೃತೀಯಃ ಪಾದಃ || ೫ ||

೫. ಎಲ್ಲಿ ನಿದ್ರಿಸುತ್ತಿರುವವನು ಯಾವ ಕಾಮವನ್ನೂ ಬಯಸು ವದಿಲ್ಲವೋ ಯಾವ ಕನಸನ್ನೂ ಕಾಣುವದಿಲ್ಲವೋ ಅದು ಸುಷುಪ್ತವು. ಸುಷುಪ್ತಸ್ಥಾನನೂ ಏಕೀಭೂತನೂ ಪ್ರಜ್ಞಾನಘನನೇ ಆದವನೂ ಆನಂದ ಮಯನೂ ಆನಂದಭೋಗಿಯೂ ಚೇತೋಮುಖನೂ ಆಗಿರುವ ಪ್ರಾಜ್ಞನು ಮೂರನೆಯ ಪಾದವು.

(ಭಾಷ್ಯ)

೧೫. ದರ್ಶನಾದರ್ಶನವೃತ್ತೋಃ ತತ್ತ್ವಾಪ್ರತಿಬೋಧಲಕ್ಷಣಸ್ಯ ಸ್ವಾಪಸ್ಯ ತುಲ್ಯತ್ವಾತ್ ಸುಷುಪ್ತಗ್ರಹಣಾರ್ಥಂ “ಯತ್ರ ಸುಪ್ತಃ” ಇತ್ಯಾದಿವಿಶೇಷಣಮ್ | ಅಥ ವಾ ತ್ರಿಷ್ಟುಪಿ ಸ್ಥಾನೇಸು ತತ್ತ್ವಾಪ್ರತಿಬೋಧಲಕ್ಷಣಃ ಸ್ವಾಪಃ ಅವಿಶಿಷ್ಟಃ ಇತಿ ಪೂರ್ವಾಭ್ಯಾಂ ಸುಷುಪ್ತಂ ವಿಭಜತೇ | ಯತ್ರ ಯಸ್ಮಿನ್ ಸ್ಥಾನೇ ಕಾಲೇ ವಾ ಸುಪ್ತಃ ನ ಕಂಚನ ಕಾಮಂ ಕಾಮಯತೇ ನ ಕಚ್ಚನ ಸ್ವಪ್ನಂ ಪಶ್ಯತಿ | ನ ಹಿ ಸುಷುಪ್ತೇ ಪೂರ್ವಯೋರಿವ ಅನ್ಯಥಾಗ್ರಹಣಲಕ್ಷಣಂ ಸ್ವಪ್ನದರ್ಶನಂ ಕಾಮೋ ವಾ ಕಶ್ಚನ ವಿದ್ಯತೇ | (ತತ್ ಸುಷುಪ್ತಮ್)² ||

(ಭಾಷ್ಯಾರ್ಥ)

ನೋಡುವದು, ನೋಡದೆ ಇರುವದು-ಎಂಬ ವೃತ್ತಿಗಳೆರಡರಲ್ಲಿಯೂ¹ ತತ್ತ್ವ ವನ್ನು ತಿಳಿಯದೆ ಇರುವದೆಂಬ ನಿದ್ರೆಯು² ಸಮಾನವಾಗಿರುವದರಿಂದ ಸುಷುಪ್ತ

1. ಈ ವಾ|| ವೈ|| ಪಾಠವು ಉಪನಿಷತ್ತಿನ ಮೂಲಕ್ಕೆನುಗುಣವಾಗಿರುವದರಿಂದ ಇದನ್ನೇ ಅನುಸರಿಸಿದೆ.

2. ಈ ಎರಡು ಮಾತುಗಳು ಇಲ್ಲಿಯೋ ಅಥವಾ “ಪಶ್ಯತಿ” ಎಂಬ ಮಾತಾದ ಬಳಿಕವೋ ಇರಬೇಕಾಗಿದ್ದು ಬಿಟ್ಟುಹೋಗಿವೆ.

3. ದರ್ಶನವೃತ್ತಿ ಎಂದರೆ ಸ್ವಪ್ನವು; ಅದರ್ಶನವೃತ್ತಿ ಎಂದರೆ ತನ್ನನಿದ್ರೆ. ದರ್ಶನ ವೃತ್ತಿ ಎಂದರೆ ಎಚ್ಚರನೆಂಬ ವ್ಯಾಖ್ಯಾನವು ಸರಿಯಲ್ಲ. ಬೃ. ಛಾ. ೪-೩-೧೨, ಛಾಂ. ಛಾ. ೬-೪-೧ ನೋಡಿ. ವೃತ್ತಿ ಎಂದರೆ ಸ್ಥಾನವು, ಅವಸ್ಥೆ; ೨-೯ ನ್ನು ನೋಡಿ. ಕನಸಿನಲ್ಲಿಯೂ, ತನ್ನನಿದ್ರೆಯಲ್ಲಿಯೂ ಎಚ್ಚರದ ವಸ್ತುಗಳ ಆರಿವಿಲ್ಲ; ಆದರೆ ಕನಸಿನಲ್ಲಿ ಹುಸಿತೋರಿಕೆಗಳ ದರ್ಶನವಿದೆ.

4. ತತ್ತ್ವಾಪ್ರತಿಬೋಧನೆಂದರೆ ವ್ಯಾವಹಾರಿಕವಸ್ತುತತ್ತ್ವವನ್ನರಿಯದಿರುವದು ಎಂದು ಭಾವ.

ವನ್ನೇ ತೆಗೆದುಕೊಳ್ಳಬೇಕೆಂದು (ತಿಳಿಸುವದಕ್ಕೆ) “ಯತ್ರ ಸುಪ್ತಃ” (ಎಲ್ಲಿ ನಿದ್ರಿಸುವವನು) ಎಂದು ಮುಂತಾದ ವಿಶೇಷಣ (ವನ್ನು) ಕೊಟ್ಟಿರುತ್ತದೆ. ಅಥವಾ ಮೂರು ಸ್ಥಾನಗಳಲ್ಲಿಯೂ ತತ್ತ್ವವನ್ನು ತಿಳಿಯದಿರುವದೆಂಬ ನಿದ್ರೆಯು¹ ಸಮಾನವಾಗಿದೆಯಾದ್ದರಿಂದ ಮೊದಲನೆಯ ಎರಡು (ಸ್ಥಾನಗಳಿಂದ) ಸುಷುಪ್ತವನ್ನು ವಿಂಗಡಿಸಿ (ಶ್ರುತಿಯು) ಹೇಳುತ್ತಿದೆ :-

ಎಲ್ಲಿ ಎಂದರೆ ಯಾವ ಸ್ಥಾನದಲ್ಲಿ ಅಥವಾ (ಯಾವ) ಕಾಲದಲ್ಲಿ ನಿದ್ರೆಮಾಡುತ್ತಿರುವವನು ಯಾವ ಕಾಮವನ್ನೂ ಬಯಸುವದಿಲ್ಲವೋ ಯಾವ ಕನಸನ್ನೂ ಕಾಣುವದಿಲ್ಲವೋ (ಅದು ಸುಷುಪ್ತವು ಎಂದರ್ಥ). ಏಕೆಂದರೆ ಸುಷುಪ್ತದಲ್ಲಿ ಮೊದಲನೆಯ ಎರಡು (ಅವಸ್ಥೆಗಳಲ್ಲಿರುವಂತೆ) ತಪ್ಪಾಗಿ ತಿಳಿಯುವದೆಂಬ ಕನಸು ಕಾಣುವದಾಗಲಿ ಬಯಕೆಯಾಗಲಿ ಯಾವದೂ ಇರುವದಿಲ್ಲ.

(ಭಾಷ್ಯ)

೧೬. ತದೇತತ್ ಸುಷುಪ್ತಂ ಸ್ಥಾನಮ್ ಅಸ್ಯ ಇತಿ ಸುಷುಪ್ತಸ್ಥಾನಃ | ಸ್ಥಾನದ್ವಯಪ್ರವಿಭಕ್ತಂ ಮನಃಸ್ಪಂದಿತಂ ದ್ವೈತಜಾತಂ ತಥಾರೂಪಾಪರಿತ್ಯಾಗೇನ ಅವೇಕಾಪನ್ನಂ ನೈಶತಮೋಗ್ರಸ್ತಮಿವ ಅಹಃಪ್ರಪಚ್ಛಕಮ್² ಏಕೇಭೂತಮ್ ಇತ್ಯುಚ್ಯತೇ | ಅತ ಏವ ಸ್ವಪ್ನಜಾಗ್ರನ್ಮನಃಸ್ಪಂದನಾನಿ ಪ್ರಜ್ಞಾನಾನಿ ಘನೀಭೂತಾನಿವ | ಸೇಯಮ್ ಅವಸ್ಥಾ ಅವೇಕರೂಪತ್ವಾತ್ ಪ್ರಜ್ಞಾನಘನಃ ಉಚ್ಯತೇ | ಯಥಾ ರಾತ್ರೌ ನೈಶೇನ ತಮಸಾ ಅವಿಭಜ್ಯಮಾನಂ ಸರ್ವಂ ಘನಮಿವ ತದ್ವತ್ ಪ್ರಜ್ಞಾನಘನ ಏವ | ಏವಶಬ್ದಾತ್ ನ ಜಾತ್ಯನ್ತರಮ್ ಪ್ರಜ್ಞಾನವ್ಯತಿರೇಕೇಣ ಅಸ್ತಿ ಇತ್ಯರ್ಥಃ | ಮನಸಃ ವಿಷಯವಿಷಯ್ಯಾಕಾರಸ್ಪಂದನಾಯಾಸದುಃಖಾಭಾವಾತ್ ಆನಂದಮಯಃ, ಆನಂದಪ್ರಾಯಃ, ನಾನಂದ ಏವ | ಅನಾತ್ಯಂತಿಕತ್ವಾತ್ | ಯಥಾ ಲೋಕೇ ನಿರಾಯಾಸಸ್ಥಿತಃ ಸುಖೀ ಆನಂದಭುಕ್ ಉಚ್ಯತೇ, ಅತ್ಯಂತನಾಯಾಸರೂಪಾ ಹಿ ಇಯಂ ಸ್ಥಿತಿಃ ಅನೇನ ಅನುಭವಯತೇ ಇತಿ ಆನಂದಭುಕ್ | “ಎಷೋಽಸ್ಯ ಪರಮ ಆನಂದಃ” (ಬೃ. ೪-೩-೩೨) ಇತಿ ಶ್ರುತೇಃ | ಸ್ವಪ್ನಾದಿಪ್ರತಿಬೋಧಚೇತಃ³ ಪ್ರತಿ ದ್ವಾರೀಭೂತತ್ವಾತ್ ಚೇತೋಮುಖಃ | ಬೋಧಲಕ್ಷಣಂ ವಾ ಚೇತಃ ದ್ವಾರಂ ಮುಖಮ್ ಅಸ್ಯ ಸ್ವಪ್ನಾದ್ಯಾಗಮನಂ ಪ್ರತಿ ಇತಿ ಚೇತೋಮುಖಃ |

1. ಇಲ್ಲಿ ತತ್ತ್ವಪ್ರತಿಬೋಧವೆಂದರೆ ಪರಮಾರ್ಥವಾದ ಅತ್ಮತತ್ತ್ವವನ್ನು ತಿಳಿಯದಿರುವದು ; ಇದು ಮೂರು ಅವಸ್ಥೆಗಳಿಗೂ ಸಮಾನವಾದ ನಿದ್ರೆ.
2. “ಅಹಃ ಸಪ್ರಪಚ್ಛಕಮ್” ಅ||, “ಅಹಃ ಸಪ್ರಪಚ್ಛಮ್” ವಾ||-ಎಂಬ ಪಾಠಗಳಿಗಿಂತ ಈ ಪಾಠವೇ ಉತ್ತಮವೆಂದು ಕಲ್ಪಿಸಿದೆ.
3. “ಪ್ರತಿಬೋಧಂ ಚೇತಃ” ವಾ||

ಭೂತಭವಿಸ್ಯಜ್ಞಾತ್ಯತ್ವಂ ಸರ್ವವಿಷಯಜ್ಞಾತ್ಯತ್ವಮ್ ಅಸ್ಯೈವ ಇತಿ ಪ್ರಾಜ್ಞಃ | ಸುಷುಪ್ತೋಽಪಿ ಹಿ ಭೂತಪೂರ್ವಗತ್ಯಾ ಪ್ರಾಜ್ಞ ಉಚ್ಯತೇ | ಅಥವಾ ಪ್ರಜ್ಞಾಪ್ತಿ ಮಾತ್ರಮ್ ಅಸ್ಯೈವ ಅಸಾಧಾರಣಂ ರೂಪಮ್ ಇತಿ ಪ್ರಾಜ್ಞಃ | ಇತರಯೋಃ ವಿಶಿಷ್ಟ ಮಪಿ ವಿಜ್ಞಾನಮ್ ಅಸ್ತಿ | ಸೋಽಯಂ ಪ್ರಾಜ್ಞಃ ತೃತೀಯಃ ಪಾದಃ ||

(ಭಾಷ್ಯಾರ್ಥ)

ಅಂಥ ಈ ಸುಷುಪ್ತನೇ ಈತನಿಗೆ ಸ್ಥಾನವಾದ್ದರಿಂದ ಇವನು ಸುಷುಪ್ತ ಸ್ಥಾನನು. ಎರಡು ಸ್ಥಾನಗಳಾಗಿ ವಿಂಗಡವಾಗಿರುವ¹ ಮನಸ್ಸಿನ ಅಲುಗಾಟವಾದ ದ್ವೈತಸಮೂಹವು ಆ (ತನ್ನ) ರೂಪವನ್ನು ಬಿಡದೆ² ರಾತ್ರಿಯ ಕತ್ತಲೆಯಲ್ಲಿ ಸಿಕ್ಕಿ ಕೊಂಡಿರುವ ಹಗಲಿನ ಪ್ರಪಂಚದಂತೆ ಬಿಡಿಸಿ ಅರಿಯುವದಕ್ಕೆ ಆಗದಂತೆ ಆಗುವದರಿಂದ ಏಕೀಭೂತ ಒಂದಾಯಿತೆಂದು ಹೇಳಿಸಿಕೊಳ್ಳುತ್ತದೆ³. ಆದ್ದರಿಂದಲೇ ಕನಸು ಮತ್ತು ಎಚ್ಚರ-ಇವುಗಳಲ್ಲಿರುವ ಮನಸ್ಸಿನ ಅಲುಗಾಟಗಳಾದ ಅವುಗಳು (ಒಂದು) ಗಟ್ಟಿಯಾದಂತೆ ಆಗಿಬಿಡುತ್ತವೆ. ಅಂಥ ಈ ಅವಸ್ಥೆಯು ಬಿಡಿಸಿ ಅರಿಯುವದಲ್ಲ ವಾದ್ದರಿಂದ ಪ್ರಜ್ಞಾನಘನ ಎಂದು ಹೇಳಲ್ಪಟ್ಟಿರುತ್ತದೆ⁴ ಹೇಗೆ ರಾತ್ರಿಯಲ್ಲಿ ಕಗ್ಗತ್ತಲೆ ಯಲ್ಲಿ ಇಂಥಂಥದ್ದೆಂದು ಬಿಡಿಸಿ ಅರಿಯುವದಕ್ಕಾಗದೆ ಒಂದೇ ಗಟ್ಟಿಯಾದಂತೆ ಇರುವದೋ ಅದರಂತೆ (ಇವನು) ಪ್ರಜ್ಞಾನಘನನೇ ಆಗಿರುತ್ತಾನೆ. ಏವ (ಏ) ಎಂಬ ಶಬ್ದವಿರುವದರಿಂದ ಪ್ರಜ್ಞಾನವನ್ನು ಬಿಟ್ಟು ಮತ್ತೊಂದು ಜಾತಿಯ (ವಸ್ತು ಯಾವದೂ) ಇರುವದಿಲ್ಲ ಎಂದರ್ಥ⁵. ಮನಸ್ಸು ವಿಷಯವಿಷಯಗಳ ಆಕಾರವಾಗಿ ಅಲುಗಾಡುವ ಆಯಾಸದ ದುಃಖವು ಇಲ್ಲದಿರುವದರಿಂದ (ಇವನು) ಅನಂದಮಯನು,

1. ಕನಸು, ಎಚ್ಚರ-ಎಂದು ಮನಸ್ಸಿನ ಅಲುಗಾಟವು ಎರಡು ಬಗೆಯಾಗಿ ವಿಂಗಡ ವಾಗಿರುತ್ತದೆ. ಆದ್ದರಿಂದ ಅದರಿಂದ ತೋರುವ ದ್ವೈತವೂ ಎರಡು ಬಗೆಯಾಗಿರುತ್ತದೆ.

2. ಮತ್ತೆ ಎಚ್ಚರವಾಗುತ್ತಲೂ ತನ್ನ ರೂಪದಲ್ಲಿಯೇ ತೋರಿಕೊಳ್ಳುವದರಿಂದ ಸುಷುಪ್ತಿಯಲ್ಲಿಯೂ ತನ್ನ ರೂಪವನ್ನು ಬಿಡಲಿಲ್ಲವೆಂದು ಊಹಿಸಬೇಕು.

3. ಪ್ರಪಂಚವು ವಿಂಗಡವಾಗಿಯೇ ಇದ್ದರೂ ಕತ್ತಲೆಯಲ್ಲಿ ಒಂದಾಗಿ ಕಾಣುತ್ತದೆ ; ಅದರ ತನಿಗದ್ರಿಯಲ್ಲಿ ದ್ವೈತವು ವಿಂಗಡವಾಗಿಲ್ಲದಿದ್ದರೂ ವಿಂಗಡವಾಗಿ ತೋರುವ ಸ್ವಭಾವ ವನ್ನು ಬಿಟ್ಟಿರುವದಿಲ್ಲ. ಇದೆಲ್ಲವೂ ಅಜ್ಞರ ವ್ಯಾವಹಾರಿಕದೃಷ್ಟಿಯಿಂದ ಆಡಿದ ಮಾತು. ದ್ವೈತವು ಒಂದಾಗಿರುವದರಿಂದ ಪ್ರಾಜ್ಞನು ಏಕೀಭೂತನು ಎನಿಸುವನೆಂದು ಅಭಿಪ್ರಾಯ.

4. ದ್ವೈತದ ವಿಷಯಗಳು ಒಂದಾಗುವದರಿಂದ ಅವುಗಳ ಜ್ಞಾನಗಳೂ ಒಂದಾಗಿ ಬಿಡುತ್ತವೆ.

5. ಸುಷುಪ್ತಿಯಲ್ಲಿ ಆತ್ಮಚೈತನ್ಯವೊಂದು ಹೊರತು ಅದಕ್ಕಿಂತ ಬೇರೆಯಾದ ವಿಷಯ ವಾಗಲಿ, ಅದನ್ನು ಬೆಳಗುವ ಜ್ಞಾನವಾಗಲಿ ಬಿಡಿಯಾಗಿರುವದಿಲ್ಲ. ಆದ್ದರಿಂದಲೇ ಪ್ರಾಜ್ಞನು ಏಕೀಭೂತನು, ಪ್ರಜ್ಞಾನಘನನು (ಬೃ. ಭಾ. ೪-೨-೨೩).

ಆನಂದಪ್ರಚುರನಾಗಿರುವವನು (ಎಂದರ್ಥ). ಆನಂದಸ್ವರೂಪವೇ (ಎಂದರ್ಥವಲ್ಲ) ; ಏಕೆಂದರೆ ಕೊನೆಯವರೆಗೂ (ಈ ಆನಂದವು ಇರುವದಿಲ್ಲ)¹. ಹೇಗೆ ಲೋಕದಲ್ಲಿ ಯಾವ ಆಯಾಸವೂ ಇಲ್ಲದ ಸುಖಿಯು “ಆನಂದಭುಕ್” (ಆನಂದಾನುಭವಿ) ಎನಿಸುವನೋ, (ಹಾಗೆಯೇ) ಸ್ವಲ್ಪವೂ ಆಯಾಸವಿಲ್ಲದ ಈ ಸ್ಥಿತಿಯನ್ನು ಇವನು ಅನುಭವಿಸುತ್ತಾನಾದ್ದರಿಂದ ಇವನು “ಆನಂದಭುಕ್” (ಆನಂದಾನುಭವಿ)². “ಇದು ಇವನಿಗೆ ಪರಮಾನಂದವು” (ಬೃ. ೪-೨-೨೨) ಎಂಬ ಶ್ರುತಿ ಇದಕ್ಕೆ ಪ್ರಮಾಣವು³. ಕನಸು ಮುಂತಾದವುಗಳಲ್ಲಿರುವ⁴ ಅರಿವೆಂಬ ಚೇತಸ್ಸಿಗೆ ದ್ವಾರವಾಗಿರುವದರಿಂದ ಚೇತೋಮುಖನು⁵. ಅಥವಾ ಅರಿವೆಂಬ ಚೇತಸ್ಸೇ ಇವನಿಗೆ ಕನಸು ಮುಂತಾದವುಗಳನ್ನು ಪಡೆಯುವದಕ್ಕೆ ದ್ವಾರವಾಗಿರುವದರಿಂದ (ಇವನು) ಚೇತೋಮುಖನು⁶ (ಎಂದಾದರೂ ಅರ್ಥವನ್ನು ಮಾಡಬಹುದು). ಹಿಂದೆ ಆದದ್ದನ್ನೂ ಮುಂದೆ ಆಗುವದನ್ನೂ ಅರಿಯುವ ಸರ್ವವಿಷಯಗಳ ಜ್ಞಾತೃತ್ವವು ಈತನದೇ ಆಗಿರುವದರಿಂದ (ಇವನು) ಪ್ರಾಜ್ಞನು⁷. ಸುಷುಪ್ತಾತ್ಮನುಕೂಡ ಭೂತಪೂರ್ವಗತಿಯಿಂದ⁸ ಪ್ರಾಜ್ಞನು ಎನಿಸಿರುತ್ತಾನೆ. ಅಥವಾ ಪ್ರಜ್ಞಪ್ತಿ⁹ ಯೊಂದೇ (ಇರುವದು) ಇವನದೇ

1. ಆತ್ಮನು ಸುಷುಪ್ತಿಯಲ್ಲಿ ಏಕೀಭೂತನಾಗಿ ಪ್ರಜ್ಞಾನಘನನಾಗಿರುವದೂ ಅವನ ಸುಖದಂತೆ ಎಚ್ಚರವಾಗುತ್ತಲೂ ಕೊನೆಗಾಣುತ್ತದೆ.

2. ಸುಷುಪ್ತಿಯಲ್ಲಿ ಆತ್ಮನು ಆನಂದವನ್ನು ಅನುಭವಿಸುತ್ತಾನೆಂಬುದು ಉಪಚಾರದ ಮಾತು ; ಏಕೆಂದರೆ ಆನಂದಕ್ಕಿಂತ ಬೇರೆಯಾದ ಅನುಭವವೇನೂ ಅಲ್ಲಿರುವದಿಲ್ಲ.

3. ಸುಷುಪ್ತಿಯಲ್ಲಿ ದೊರೆಯುವ ಆನಂದವೇ ವಿಜ್ಞಾನಮಯನಿಗೆ ದೊರೆಯುವ ಪರಮಾನಂದ ಎಂದು ಶ್ರುತಿಯ ಅರ್ಥ.

4. ಎಚ್ಚರಕನಸುಗಳಲ್ಲಿರುವ.

5. ಮರಹಿಲ್ಲದೆ ತಪ್ಪುತಿಳಿವಳಿಕೆಯುಂಟಾಗದು, ನಿದ್ರೆಯಿಲ್ಲದವನಿಗೆ ಎಚ್ಚರ ಕನಸುಗಳೂ ಆಗಲಾರವು. ಅದ್ದರಿಂದ ಪ್ರಾಜ್ಞನು ಎಚ್ಚರಕನಸುಗಳ ಅರಿವಿಗೆ ದ್ವಾರ.

6. ವಿಶೇಷರೂಪವಾದ ಅರಿವೆಂಬ ಚೇತಸ್ಸಿನ ಮೂಲಕ ಪ್ರಾಜ್ಞನು ಎಚ್ಚರ ಕನಸುಗಳನ್ನು ಪಡೆಯುತ್ತಾನೆ.

7. ಪ್ರಕರ್ಷಣ ಜಾನಾತಿ ಇತಿ ಪ್ರಜ್ಞಃ | ಪ್ರಜ್ಞ ಏವ ಪ್ರಾಜ್ಞಃ | ಕರ್ತೃರ್ಥದಲ್ಲಿ ಪ್ರಜ್ಞ ಎಂಬ ರೂಪವನ್ನು ಪಯೋಗಿಸಿದೆ (ಪಾ. ಸೂ. ೩-೧-೧೩೧). ಚೆನ್ನಾಗಿ ಅರಿಯುವವನು, ಬಿಡಿಬಿಡಿಯಾಗಿ ವಿಷಯಗಳನ್ನು ಅರಿಯುವವನು ಎಂದರ್ಥ.

8. ಪೂರ್ವದಲ್ಲಿ ಎಂದರೆ ಎಚ್ಚರಕನಸುಗಳಲ್ಲಿ ಉಂಟಾಗಿದ್ದ ಜ್ಞಾತೃತ್ವವೆಂಬುದನ್ನು ಇಟ್ಟುಕೊಂಡು ಚೈತನ್ಯಮಾತ್ರನಾದ ಸುಷುಪ್ತನನ್ನೂ ಪ್ರಾಜ್ಞ ಎಂದಿದೆ ಎಂದರ್ಥ.

9. ಬರಿಯ ಚೈತನ್ಯವು.

ವಿಶೇಷರೂಪವು. ಆದ್ದರಿಂದ (ಇವನು) ಪ್ರಾಜ್ಞನು¹ (ಎಂದಾದರೂ ಅರ್ಥಮಾಡಬಹುದು); ಏಕೆಂದರೆ ಮಿಕ್ಕ ಇಬ್ಬರಿಗೂ ವಿಶೇಷರೂಪವಾದ ವಿಜ್ಞಾನವೂ² ಇರುತ್ತದೆ. ಇಂಥ ಈ ಪ್ರಾಜ್ಞನು ಮೂರನೆಯ ಪಾದವು.

ಏಷ ಸರ್ವೇಶ್ವರ ಏಷ ಸರ್ವಜ್ಞ ಏಷೋನ್ಮರ್ಯಾಮೈಷ ಯೋನಿಃ ಸರ್ವಸ್ಯ ಪ್ರಭವಾಪ್ಯಯೌ ಹಿ ಭೂತಾನಾಮ್ || ೬ ||

೬. ಈತನೇ ಸರ್ವೇಶ್ವರನು, ಈತನೇ ಸರ್ವಜ್ಞನು, ಈತನೇ ಅನ್ತರ್ಯಾಮಿಯು. ಈತನೇ ಎಲ್ಲಕ್ಕೂ ಕಾರಣನು, ಭೂತಗಳಿಗೆ ಉತ್ಪತ್ತಿ ಪ್ರಲಯಗಳು (ಈತನೇ).

(ಭಾಷ್ಯ)

೧೭. ಏಷ ಹಿ ಸ್ವರೂಪಾವಸ್ಥಃ ಸರ್ವೇಶ್ವರಃ | ಸಾಧಿದೈವಿಕಸ್ಯ ಭೇದಜಾತಸ್ಯ ರ್ವಸ್ಯ ಈಶಿತಾ ನೈತಸ್ಮಾತ್ ಜಾತ್ಯನ್ತರಭೂತಃ ಅನ್ಯೇಷಾಮಿವ | “ಪ್ರಾಣಬನ್ಧನಂ ಹ ಸೋಮ್ಯ ಮನಃ” (ಭಾಂ. ೬-೮-೨) ಇತಿ ಶ್ರುತೇಃ | ಅಯಮೇವ ಹಿ ಸರ್ವಸ್ಯ ರ್ವಭೇದಾವಸ್ಥೋ ಜ್ಞಾತಾ ಇತಿ ಏಷ ಸರ್ವಜ್ಞಃ | ಏಷಃ ಅನ್ತರ್ಯಾಮೀ ಶ್ವರನುಪ್ರವಿಶ್ಯ ಸರ್ವೇಷಾಂ ಭೂತಾನಾಂ ನಿಯನ್ತಾಪಿ ಏಷ ಏವ | ಅತ ಏವ ಯಥೋಕ್ತಂ ಸಭೇದಂ ಜಗತ್ ಪ್ರಸೂಯತೇ ಇತಿ ಏಷ ಯೋನಿಃ ಸರ್ವಸ್ಯ | ಯತ ಏವಂ ಪ್ರಭವಶ್ಚ ಅಪ್ಯಯಶ್ಚ ಪ್ರಭವಾಪ್ಯಯೌ ಹಿ ಭೂತಾನಾಮ್ ಏಷ ಏವ ||

(ಭಾಷ್ಯಾರ್ಥ)

ಸ್ವರೂಪದಲ್ಲಿ ನಿಂತಿರುವ³ ಈತನೇ ಸರ್ವೇಶ್ವರನು. ಅಧಿದೈವದಿಂದೂಡ ಗೂಡಿರುವ ಭೇದಸಮೂಹವೆಲ್ಲವನ್ನೂ⁴ ಆಳುವಾತನು, ಇತರ ಮತಗಳಲ್ಲಿ (ತಿಳಿಸಿ)ರುವಂತೆ ಇವನಿಗಿಂತ ಬೇರೆಯ ಜಾತಿಯವನಲ್ಲ⁵. “ಸೋಮ್ಯನೇ, ಮನಸ್ಸು ಪ್ರಾಣಕ್ಕೆ ಕಟ್ಟು

1. ಪ್ರಜ್ಞಾ ಅಸ್ಯ ಅಸ್ತಿ ಇತಿ ಪ್ರಾಜ್ಞಃ (ಪಾ ಸೂ. ೫-೨-೧೦೧) ಬರಿಯರಿವಿನ ಸ್ವರೂಪವುಳ್ಳವನು.

2. ಬರಿಯರಿವಲ್ಲದೆ ಬಿಡಿಯ ಆರಿವೂ ಅವರಿಗೆ ಉಂಟು.

3. ತೈಜಸವಿಶ್ವರೂ ಸ್ವರೂಪದಲ್ಲಿ ನಿಂತಿರುತ್ತಾರಾದರೂ ಉಪಾಧಿಸಂಪರ್ಕದಿಂದ ಬೇರೆಯ ರೂಪದಲ್ಲಿರುವಂತೆ ಇರುವರು. ಆದ್ದರಿಂದ ಪ್ರಾಜ್ಞನೇ ಸ್ವರೂಪದಲ್ಲಿರುವವನು ಎಂದಿದೆ. ಸೂ. ಭಾ. ೩-೨-೮.

4. ಅಧ್ಯಾತ್ಮಿಕ, ಅಧಿಭೌತಿಕ, ಅಧಿದೈವಿಕ-ಎಂಬ ಭೇದವುಳ್ಳ ದೈವತವನ್ನೆಲ್ಲ.

5. ಜೀವನಿಗಿಂತ ಈಶ್ವರನು ಬೇರೆಯ ಜಾತಿಯವನು, ಅವನು ಜಗತ್ತಿಗಿಂತ ಬೇರೆಯಾಗಿರುತ್ತಾನೆ-ಎಂಬ ತಟಸ್ಥೀಕ್ಷರನಾದದಲ್ಲಿ ಈಶ್ವರನಿಗೆ ಸೃಷ್ಟಿಮಾಡುವದಕ್ಕೆ ಸಾಮಗ್ರಿಯಿಲ್ಲದಿರುವದು, ಪರಿಚ್ಛಿನ್ನತ್ವ, ಅಸರ್ವಜ್ಞತ್ವ, ರಾಗವ್ಯೇಷಾದಿಗಳು-ಮುಂತಾದ ದೋಷಗಳುಂಟು. ಸೂ. ಭಾ. ೨-೨-೩೭ರಿಂದ ೪೧ರ ವರೆಗೆ ಇರುವ ಭಾಷ್ಯಗ್ರಂಥವನ್ನು ನೋಡಿ.

ಬಿದ್ದಿರುತ್ತದೆಯಲ್ಲವೆ? ” (ಭಾಂ. ೬-೮-೧) ಎಂಬ ಶ್ರುತಿಯು¹ ಇದಕ್ಕೆ ಪ್ರಮಾಣವು. ಈತನೇ² ಎಲ್ಲಾ ಭೇದಾವಸ್ಥೆಗಳಲ್ಲಿಯೂ, ಎಲ್ಲವನ್ನೂ ಅರಿಯುವವನು³; ಆದ್ದರಿಂದ ಇವನು ಸರ್ವಜ್ಞನು. ಈತನೇ ಅಂತರ್ಯಾಮಿ, ಎಂದರೆ ಎಲ್ಲಾ ಪ್ರಾಣಿಗಳನ್ನೂ ಒಳಹೊಕ್ಕು ಹಿಡಿತದಲ್ಲಿಟ್ಟುಕೊಂಡಿರುವವನೂ⁴ ಈತನೇ. ಈತನಿಂದಲೇ ಮೇಲೆ ಹೇಳಿದ ಭೇದಸಹಿತವಾದ⁵ ಜಗತ್ತು ಹುಟ್ಟುತ್ತದೆಯಾದ್ದರಿಂದ ಈತನೇ ಎಲ್ಲಕ್ಕೂ ಯೋನಿಯು. ಹೀಗಿರುವುದರಿಂದ ಭೂತಗಳಿಗೆ ಪ್ರಭವಾಪ್ಯಯಗಳು ಎಂದರೆ ಉತ್ಪತ್ತಿಗೆ ಮೂಲವೂ ಪ್ರಲಯವಾಗುವ ನೆಲೆಯೂ (ಈತನೇ)⁶.



1. ಸುಷುಪ್ತಿಯಲ್ಲಿ ಜೀವನು ಪರಮೇಶ್ವರಸ್ವರೂಪವನ್ನು ಪಡೆದು ಪರಮೇಶ್ವರನನ್ನೇ ಸೇರಿಕೊಂಡಿರುತ್ತಾನೆ ಎಂದು ಶ್ರುತಿಯು ಒಟ್ಟರ್ಥ. ಮುಂದೆ ಭಾಷ್ಯದಲ್ಲಿಯೇ ಇದು ಸ್ಪಷ್ಟವಾಗುವದು.

2. ಸ್ವರೂಪದಲ್ಲಿದ್ದು ಕೊಂಡಿರುವ ಎಂಬ ವಿಶೇಷಣವನ್ನು ಇಲ್ಲಿರುವ ಎಲ್ಲಾ ವಿಶೇಷ್ಯಗಳಿಗೂ ಸೇರಿಸಿಕೊಳ್ಳಬೇಕು. ಇದರಿಂದ ಈಶ್ವರನು ನಮ್ಮಗಳಂತೆ ಒಬ್ಬ ವ್ಯಕ್ತಿ ಎಂಬ ತಪ್ಪು ತಿಳಿವಳಿಕೆಯು ಹೋಗುತ್ತದೆ.

3. ಭೇದಾವಸ್ಥೆಗಳೆಂದರೆ ಎಚ್ಚರಕನಸುಗಳು. ಬ್ರಹ್ಮಾದಿಸ್ತಂಬಪರ್ಯಂತವಾದ ಪ್ರಾಣಿಗಳಲ್ಲಿ ಜ್ಞಾತೃತ್ವಕ್ಕೆ ಈತನ ಸ್ವರೂಪಚೈತನ್ಯವೇ ಆಧಾರವು. ಆದ್ದರಿಂದ ಇವನು ಅಂಯದೆ ಇರುವದೇ ಇಲ್ಲ.

4. ಪ್ರಾಣಿಗಳನ್ನು ಸೃಷ್ಟಿಸಿ ಅವರೊಳಗೆ ಹೊಕ್ಕಿರುತ್ತಾನೆಂದು (ಐ. ೧-೩-೧೨, ತೈ. ೨-೬-೬) ಶ್ರುತಿ; ಅವನೇ ಎಲ್ಲರನ್ನೂ ಹಿಡಿತದಲ್ಲಿಟ್ಟುಕೊಂಡಿರುವ ಅಂತರ್ಯಾಮಿ ಎಂದೂ (ಬೃ. ೩-೨-೧೫) ಶ್ರುತಿ.

5. ಅಧ್ಯಾತ್ಮಿಕಾದಿಭೇದಸಹಿತವಾದ.

6. ಜಗತ್ತಿಗೆ ನಿಮಿತ್ತವೂ ಉಪಾದಾನವೂ ಈತನೇ. ಪರಮೇಶ್ವರನು ಬರಿಯ ನಿಮಿತ್ತಕಾರಣನಲ್ಲ; ಏಕೆಂದರೆ ಜಗತ್ತೆಲ್ಲವೂ ಅವನಲ್ಲಿಯೇ ಸುಷುಪ್ತಿಪ್ರಲಯಗಳಲ್ಲಿ ಅಡಗಿ ಬಂದಾಗುತ್ತದೆ. ಸೂ. ಭಾ. ೧-೪-೨೩ ರಿಂದ ೨೭ರ ವರೆಗಿನ ಗ್ರಂಥದಲ್ಲಿ ಬ್ರಹ್ಮವು ಜಗತ್ತಿಗೆ ನಿಮಿತ್ತವೂ ಉಪಾದಾನವೂ ಆಗಿರುತ್ತದೆಯೆಂದು ನಿರ್ಣಯಿಸಿದೆ.

|| ಓಂ ||

ಆ ಗ ಮ ಪ್ರ ಕ ರಣ

ಕಾರಿಕಾಪ್ರಾರಂಭ

ಅತ್ರೈತೇ ಶ್ಲೋಕಾ ಭವಂತಿ-

(ಕಾರಿಕಾನಾಕ್ಯಾರ್ಥ)

ಇಲ್ಲಿ ಈ ಶ್ಲೋಕಗಳು ಬಂದಿರುತ್ತವೆ:—

(ಭಾಷ್ಯ)

೧೮. ಅತ್ರ ಏತಸ್ಮಿನ್ ಯಥೋಕ್ತೇ ಅರ್ಥೇ ಏತೇ ಶ್ಲೋಕಾ ಭವಂತಿ-

(ಭಾಷ್ಯಾರ್ಥ)

ಇಲ್ಲಿ ಎಂದರೆ ಹಿಂದೆ (ಶ್ರುತಿಯಲ್ಲಿ) ಹೇಳಿರುವ ಈ ಅರ್ಥವನ್ನು ತಿಳಿಸುವ ವಿಷಯದಲ್ಲಿ ಈ (ಮುಂದಿನ) ಶ್ಲೋಕಗಳು¹ ಬಂದಿರುತ್ತವೆ;—

ವಿಶ್ವಾದಿಗಳು ಮೂವರಲ್ಲ, ಒಬ್ಬನೇ

ಬಹಿಷ್ಕೃಜ್ಞೋ² ವಿಭುವಿಶ್ವೋ ಹ್ಯಂತಃಪ್ರಜ್ಞಸ್ತು ತೈಜಸಃ |

ಘನಪ್ರಜ್ಞಸ್ತಥಾ ಪ್ರಾಜ್ಞ ಏಕ ಏವ ತ್ರಿಧಾ ಸ್ಮೃತಃ³ || ೧ ||

೧. ಹೊರಗಿನ (ವಿಷಯ)ಗಳ ಅರಿವುಳ್ಳ ವಿಭುವು ವಿಶ್ವನು; ಒಳಗಿನ ಅರಿವುಳ್ಳವನು ತೈಜಸನು; ಅದರಂತೆ ಗಟ್ಟಿಯಾದ ಅರಿವುಳ್ಳವನು ಪ್ರಾಜ್ಞನು. (ಹೀಗೆ) ಒಬ್ಬನೇ ಮೂರು ಬಗೆ ಎನಿಸಿರುತ್ತಾನೆ.

1. ಇಲ್ಲಿ ಅಗಮಪ್ರಕರಣವು ಮುಗಿಯುವವರೆಗಿನ ಶ್ಲೋಕಗಳೆಲ್ಲ ಉಪನಿಷತ್ತಿಗೇ ಸೇರಿದ ಮಂತ್ರಗಳೇ ಎಂಬ ಮತವನ್ನು ಒಣ್ಣಿಯಲ್ಲಿ ವಿಮರ್ಶಿಸಿದೆ.

2. “ಬಹಿಷ್ಕೃಜ್ಞಃ” ಎಂದೇ ಉಪನಿಷತ್ತಿನಲ್ಲಿಯೂ ಕಾರಿಕೆಯಲ್ಲಿಯೂ ವಾ|| ಕಾ|| ಮೈ|| ಸಾಠ.

3. ‘ಮತಃ’, ‘ಸ್ಮೃತಃ’ ಎಂದೂ ಸಾಠಾಂತರಗಳುಂಟು.

(ಭಾಷ್ಯ)

೧೯. ಪರ್ಯಾಯೇಣ ತ್ರಿಸ್ಥಾನತ್ವಾತ್ ಸೋಽಹಮ್ ಇತಿ ಸ್ಮೃತ್ಯಾ ಪುತಿ ಸನ್ಧಾನಾಚ್ಚ ಸ್ಥಾನತ್ರಯವ್ಯತಿರಿಕ್ತತ್ವಮ್, ಏಕತ್ವಮ್, ಶುದ್ಧತ್ವಮ್, ಅಸಂಜ್ಞತ್ವಂ ಚ ಸಿದ್ಧಮ್ ಇತ್ಯಭಿಪ್ರಾಯಃ | ಮಹಾಮತ್ಯಾದ್ಯಷ್ಟಾನ್ತಶ್ರುತೇಃ ||

(ಭಾಷ್ಯಾರ್ಥ)

ಒಂದಾಗುತ್ತಲೊಂದರಂತೆ¹ ಮೂರು ಅವಸ್ಥೆಗಳಲ್ಲಿಯೂ (ಇರುವ) ದರಿಂದಲೂ “ಅವನೇ ನಾನು” ಎಂದು ನೆನಪಿನಿಂದ ಗುರುತುಹಿಡಿದುಕೊಳ್ಳುವದರಿಂದಲೂ² ಆತ್ಮನು ಮೂರು ಸ್ಥಾನಗಳಿಗಿಂತಲೂ ಬೇರೆ ಎಂತಲೂ ಒಬ್ಬನೇ ಎಂತಲೂ ಶುದ್ಧನೆಂತಲೂ, ಅಸಂಗನಂತಲೂ ಸಿದ್ಧವಾಗುತ್ತದೆ ಎಂದು ಅಭಿಪ್ರಾಯ. ದೊಡ್ಡ ಮೀನು-ಮುಂತಾದ ದೃಷ್ಟಾಂತಗಳನ್ನು (ಕೊಟ್ಟಿರುವ) ಶ್ರುತಿಯು³ ಇದಕ್ಕೆ ಪ್ರಮಾಣವು.

ಎಚ್ಚರದಲ್ಲಿಯೇ ವಿಶ್ವಾದಿಗಳ ಅನುಭವ

(ಭಾಷ್ಯ)

೨೦. ಜಾಗರಿತಾವಸ್ಥಾಯಾಮೇವ ವಿಶ್ವಾದೀನಾಂ ತ್ರಯಾಣಾಮ್ ಅನುಭವ ಪ್ರದರ್ಶನಾರ್ಥೋಽಯಂ ಶ್ಲೋಕಃ—

(ಭಾಷ್ಯಾರ್ಥ)

ಎಚ್ಚರದ ಅವಸ್ಥೆಯಲ್ಲಿಯೇ ವಿಶ್ವನೇ ಮೊದಲಾದ ಮೂವರ ಅನುಭವವನ್ನು ತೋರಿಸುವುದಕ್ಕೆ ಈ (ಮುಂದಿನ) ಶ್ಲೋಕವು (ಬಂದಿದೆ) :—

1. ಅವಸ್ಥೆಗಳು ಕಾಲದಲ್ಲಿ ಒಂದಾಗುತ್ತಲೊಂದು ತೋರಿಕೊಳ್ಳುವವೆಂಬ ಅಭಿಪ್ರಾಯವೇನೂ ಸರಿಯಲ್ಲ; ಏಕೆಂದರೆ ಅವಸ್ಥೆಗಳೊಳಗೆ ಕಾಲವು ತೋರುವದೇ ಹೊರತು ಕಾಲದಲ್ಲಿ ಅವಸ್ಥೆಗಳು ತೋರುವದಿಲ್ಲ. ಒಂದವಸ್ಥೆಯ ಅನುಭವವಿರುವಾಗ ಮಿಕ್ಕಿರದೂ ಇರುವದೇ ಇಲ್ಲ-ಎಂಬುದು ಮಾತ್ರ ಇಲ್ಲಿ ವಿವಕ್ಷಿತ.

2. ‘ಅವನು’ ಎಂದು ಕಾಲದಲ್ಲಿ ಆ ದೇಶದಲ್ಲಿದ್ದವನನ್ನು ಈಗ ನೆನಪಿಸಿಕೊಳ್ಳುವದು ಸ್ಫುಟ. ‘ಅವನೇ ಇವನು’ ಎಂದು ಆಗ ಅಲ್ಲಿ ತೋರಿ, ನಡುವೆ ತೋರದೆ ಇದ್ದು, ಈಗ ಇಲ್ಲಿ ತೋರುವವನನ್ನು ಗುರುತಿಸಿ ಆರಿಯುವದು ಪ್ರತ್ಯಭಿಜ್ಞೆ. ಆತ್ಮನು ತೋರದೆ ಇರುವ ಕಾಲದೇಶಗಳೇ ಇಲ್ಲದ್ದರಿಂದ ಅವನು ಸ್ಮೃತಿಗಾಗಲಿ ಪ್ರತ್ಯಭಿಜ್ಞೆಗಾಗಲಿ ವಿಷಯ ನಲ್ಲವಾದರೂ ‘ನಿರ್ದಿಸಿದ ನಾನೇ ಎಚ್ಚತ್ತಿರುವೆನು’ ಎಂಬ ರೂಪದ ಅರಿವು ಆತ್ಮತತ್ವವನ್ನು ಗೊತ್ತುಪಡಿಸುವುದಕ್ಕೆ ಸಹಾಯಕವಾಗುತ್ತದೆ ಎಂಬುದರ ಮೇಲೆ ಅದನ್ನು ಸ್ಮರಣೆ ಎಂದೂ ಪ್ರತ್ಯಭಿಜ್ಞೆ ಎಂದೂ ಕರೆದಿದೆ.

3. ಬೃ. ೪-೩-೧೮, ೧೯ ರಲ್ಲಿ ಎರಡು ದಡಗಳನ್ನೂ ಮುಟ್ಟಿ ನದಿಯಲ್ಲಿ ಈಜಾಡುತ್ತಿರುವ ದೊಡ್ಡ ಮೀನಿನ ಹೋಲಿಕೆಯನ್ನು ಎಚ್ಚರಕನಸುಗಳನ್ನನುಭವಿಸುವ ಆತ್ಮನಿಗೂ ಆಕಾಶದಲ್ಲಿ ಹಾರಾಡಿ ವಿಶ್ರಾಂತಿಗಾಗಿ ಗೂಡನ್ನು ಸೇರುವ ಗಿಡಗನ ಹೋಲಿಕೆಯನ್ನು ಸುಷುಪ್ತಿಗೆ ಹೋಗುವ ಆತ್ಮನಿಗೂ ಕೊಟ್ಟಿರುತ್ತದೆ.

ದಕ್ಷಿಣಾಕ್ಷಿಮುಖೇ ವಿಶ್ವೋ ಮನಸ್ಯಂತಸ್ತು ತೈಜಸಃ |

ಆಕಾಶೇ ಚ ಹೃದಿ ಪ್ರಾಜ್ಞಸ್ತ್ರಿಧಾ ದೇಹೇ ವ್ಯವಸ್ಥಿತಃ || ೨ ||

೨. ಬಲಗಣ್ಣಿನ ದ್ವಾರದಲ್ಲಿ ವಿಶ್ವನು, ಮನಸ್ಸಿನ ಒಳಗಾದರೆ ತೈಜಸನು, ಹೃದಯದ ಆಕಾಶದಲ್ಲಿ ಪ್ರಾಜ್ಞನು. (ಹೀಗೆ) ದೇಹದಲ್ಲಿ ಮೂರು ಬಗೆಯಾಗಿ ಇದ್ದುಕೊಂಡಿರುವನು.

(ಭಾಷ್ಯ)

೨೧. ದಕ್ಷಿಣಮ್ ಅಕ್ಷೇವ ಮುಖಂ ತಸ್ಮಿನ್ ಪ್ರಾಧಾನ್ಯೇನ ದ್ರಷ್ಟಾ ಸ್ಥೂಲಾನಾಂ ವಿಶ್ವಃ ಅನುಭೂಯತೇ | “ ಇಂದ್ರೋ ಹ ವೈ ನಾಮೈಷ ಯೋಽಯಂ ದಕ್ಷಿಣೇಽಕ್ಷನ್ ಪುರುಷಃ ” (ಬೃ. ೪-೨-೨) ಇತಿ ಶ್ರುತೇಃ | ಇಂದಃ ದೀಪ್ತಿಗುಣಃ ವೈಶ್ವಾನರಃ ಆದಿತ್ಯಾಂತರ್ಗತೋ ವೈರಾಜ ಆತ್ಮಾ ಚಕ್ಷುಷಿ ಚ ದ್ರಷ್ಟಾ ಏಕಃ | ನನ್ವನ್ಯೋ ಹಿರಣ್ಯಗರ್ಭಃ; ಕ್ಷೇತ್ರಜ್ಞೋ ದಕ್ಷಿಣೇಽಕ್ಷಣಿ ಅಕ್ಷೋರ್ನಿಯಂತಾ ದ್ರಷ್ಟಾ ಚ ಅನ್ಯೋ ದೇಹಸ್ವಾಮೀ | ನ | ಸ್ವತೋ ಭೇದಾನಭ್ಯುಪಗಮಾತ್ | “ ಏಕೋ ದೇವಃ ಸರ್ವಭೂತೇಷು ಗೂಢಃ ” (ಶ್ವೇ. ೬-೧೧) ಇತಿ ಶ್ರುತೇಃ | “ ಕ್ಷೇತ್ರಜ್ಞಂ ಚಾಪಿ ಮಾಂ ವಿದ್ಧಿ ಸರ್ವಕ್ಷೇತ್ರೇಷು ಭಾರತ ” (ಗೀ. ೧೩-೨), “ ಅವಿಭಕ್ತಂ ಚ ಭೂತೇಷು ವಿಭಕ್ತಮಿವ ಚ ಸ್ಥಿತಮ್ ” (ಗೀ. ೧೩-೧೬) ಇತಿ ಸ್ಮೃತೇಃ | ಸರ್ವೇಷು ಕರಣೇಷು ಅವಿಶೇಷೇಽಪಿ ದಕ್ಷಿಣಾಕ್ಷಣ್ಯಸಲಬ್ಧಿಪಾಟವ ದರ್ಶನಾತ್ ತತ್ರ ವಿಶೇಷೇಣ ನಿರ್ದೇಶೋ ವಿಶ್ವಸ್ಯ ||

(ಭಾಷ್ಯಾರ್ಥ)

ಬಲಗಡೆಯ ಕಣ್ಣೆಂಬ ದ್ವಾರವಿದೆಯಲ್ಲ, ಅದರಲ್ಲಿ ಪ್ರಧಾನವಾಗಿ ಸ್ಥೂಲ (ವಿಷಯ)ಗಳನ್ನು ಕಾಣುವನೆಂದು ವಿಶ್ವನ ಅನುಭವವಾಗುತ್ತದೆ. “ ಈ ಬಲದ ಕಣ್ಣಿನಲ್ಲಿರುವ ಪುರುಷನಿದಾನಲ್ಲ, ಇವನು ಇಂಧನೆಂಬ ಹೆಸರಿನವನು ” (ಬೃ. ೪-೨-೨) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು. ‘ ಇಂಧನು ’ ಎಂದರೆ ಪ್ರಕಾಶಗುಣವುಳ್ಳ ವೈಶ್ವಾನರನು, ಆದಿತ್ಯಾಂತರ್ಗತನಾದ ವಿರಾಡಾತ್ಮನು; ಕಣ್ಣಿನಲ್ಲಿಯೂ ದ್ರಷ್ಟೃವಾಗಿರುವವನೂ (ಇವನೂ) ಒಬ್ಬನೇ (ಎಂದರ್ಥ).

1. ಇಂದ್ರಿಯಗಳಲ್ಲಿಯೇ ಮುಖ್ಯವಾಗಿ ವಿಶ್ವನ ಅನುಭವವಾಗುತ್ತದೆ. ಬಲಗಣ್ಣನ್ನು ಇಂದ್ರಿಯಗಳಿಗೆ ಬದಲಾಗಿ ಹೇಳಿರುವುದೇಕೆಂಬುದು ಮುಂದೆ ಸ್ಪಷ್ಟವಾಗುತ್ತದೆ.

2. ಹಿಂದೆ ಚಕ್ಷುಸ್ಸೇ ಬ್ರಹ್ಮವು-ಎಂದು ಹೇಳಿದ ಈ ಆದಿತ್ಯಾಂತರ್ಗತಪುರುಷನು ಬಲಗಣ್ಣಿನಲ್ಲಿರುತ್ತಾನಲ್ಲ, ಇವನಿಗೆ ಇಂಧ ಎಂದು ಹೆಸರು-ಎಂದು ಶ್ರುತಿಯು ಅರ್ಥ.

(ಆಕ್ಷೇಪ):—(ಸೂರ್ಯನಲ್ಲಿರುವ) ಹಿರಣ್ಯಗರ್ಭನೇ¹ ಬೇರೆ, ಬಲಗಣ್ಣಿನಲ್ಲಿದ್ದು ಎರಡು ಕಣ್ಣುಗಳನ್ನೂ ಹಿಡಿತದಲ್ಲಿಟ್ಟುಕೊಂಡಿರುವ ಕ್ಷೇತ್ರಜ್ಞನಾದ ದ್ರಷ್ಟೃವಾದ ದೇಹದೊಡೆಯನೇ ಬೇರೆ. ಅಲ್ಲವೆ?²

(ಸಮಾಧಾನ):—ಹಾಗಲ್ಲ. ಏಕೆಂದರೆ (ಆತ್ಮನಲ್ಲಿ) ಸ್ವತಃ³ ಭೇದವನ್ನು (ನಾವು) ಒಪ್ಪುವದಿಲ್ಲ. “ಎಲ್ಲಾ ಭೂತಗಳಲ್ಲಿಯೂ ಅಡಗಿರುವ ದೇವನು ಒಬ್ಬನೇ” (ಶ್ವೇ. ೬-೧೧) ಎಂಬ ಶ್ರುತಿಯೂ “ಎಲೈ ಭರತವಂಶೋತ್ಪನ್ನನೇ, ಸರ್ವಕ್ಷೇತ್ರಗಳಲ್ಲಿಯೂ ಇರುವ ಕ್ಷೇತ್ರಜ್ಞನನ್ನು ನಾನೆಂದೇ ತಿಳಿ” (ಗೀ. ೧೩-೨) “ಭೂತಗಳಲ್ಲಿ ವಿಂಗಡವಾಗಿರುವದಿಲ್ಲವಾದರೂ ವಿಂಗಡವಾಗಿರುವಂತೆ ಇರುತ್ತದೆ” (ಗೀ. ೧೩-೧೬) ಎಂಬ ಸ್ತೂತಿಯೂ ಇದಕ್ಕೆ ಪ್ರಮಾಣವು. (ವಿಶ್ವನಿರುವದು) ಎಲ್ಲಾ ಕರಣಗಳಿಗೂ ಸಮಾನವಾದರೂ, ಬಲಗಣ್ಣಿನಲ್ಲಿ ಅರಿವು ಜೆನ್ನಾಗಿರುವದು ಕಂಡುಬರುವದರಿಂದ⁴ ಅಲ್ಲಿಯೇ ವಿಶ್ವಸಿದಾನೆಂದು (ಕಾರಿಕೆಯಲ್ಲಿ) ಹೇಳಿದೆ.

(ಭಾಷ್ಯ)

೨೨. ದಕ್ಷಿಣಾಕ್ಷಿಗತೋ ರೂಪಂ ದೃಷ್ಟ್ವಾ ನಿಮಿಲಿತಾಕ್ಷಃ ತದೇವ ಸ್ಮರನ್ ಮನಸಿ ಅನ್ತಃ ಸ್ವಪ್ನೇ ಇವ ತದೇವ ವಾಸನಾರೂಪಾಭಿವ್ಯಕ್ತಂ ಪಶ್ಯತಿ | ಯಥಾ ಆತ್ರ⁵ ತಥಾ ಸ್ವಪ್ನೇ | ಅತಃ ಮನಸ್ಯಂತಸ್ತು ತೈಜಸೋಽಪಿ ವಿಶ್ವ ಏವ | ಆಕಾಶೇ ಚ ಹೃದಿ ಸ್ಮರಣಾಭಿವ್ಯಾಪಾರೋಪರಮೇ ಪ್ರಾಜ್ಞಃ ಏಕೇಭೂತೋ ಘನಪ್ರಜ್ಞ ಏವ ಭವತಿ | ಮನೋವ್ಯಾಪಾರಃ ಭಾವಾತ್ | ದರ್ಶನಸ್ಮರಣೇ ಏವ ಹಿ ಮನಃ ಸ್ವಸ್ತಿತೇ | ತದಭಾವೇ ಹೃದ್ಯೇವ ಅವಿಶ್ಲೇಷೇಣ ಪ್ರಾಣಾತ್ಮನಾ ಅವಸ್ಥಾನಮ್ | “ಪ್ರಾಣೋ ಹ್ಯೇವೈತನ್ ಸರ್ವಾನ್ ಸಂವೃದ್ಧೀ” (ಛಾಂ ೪-೩-೩) ಇತಿ

1. ಇಲ್ಲಿ ವಿರಾಡಾತ್ಮನಿಗೂ ಶರೀರಾತ್ಮನಿಗೂ ಏಕತ್ವವನ್ನು ಹೇಳುವದು ಪ್ರಕೃತವಾಗಿರುವದರಿಂದ ಹಿರಣ್ಯಗರ್ಭನೆಂದರೆ ವಿರಾಡಾತ್ಮನೆಂದೇ ಅರ್ಥ.

2. “ಸಪ್ತಾಂಗಃ” ಎಂಬ ಮಾತನ್ನು ವಿವರಿಸುವಾಗ ನಮ್ಮ ಪ್ರತ್ಯಗಾತ್ಮನಿಗೇ ಸಮಷ್ಟಿಸ್ಥೂಲವೆಲ್ಲವೂ ಉಪಾಧಿಯಾಗಿರುವದರಿಂದ ಇವನೇ ವೈಶ್ವಾನರನು ಎಂದು ಅಭೇದವನ್ನು ಹೇಳುತ್ತಾ. ಉಪಾಧಿಯಮೂಲಕ ಹೇಳಿದ ಐಕ್ಯವನ್ನೇ ಉಪಹಿತದ ಐಕ್ಯವನ್ನು ಹೇಳಿ ಗಟ್ಟಿಗೊಳಿಸುವದಕ್ಕಾಗಿ ಮತ್ತೆ ಆಕ್ಷೇಪಿಸಿದೆ.

3. ಆತ್ಮನಲ್ಲಿ ಆತ್ಮರೂಪದಿಂದ ಯಾವ ಭೇದವೂ ಇಲ್ಲ. ಉಪಾಧಿಭೇದದಿಂದಲೇ ಭೇದ-ಎಂದು ಅರ್ಥ.

4. ಜನರಿಗೆ ಬಲಭಾಗವು ಬಲುಮಟ್ಟಿಗೆ ವೀರ್ಯವತ್ತರವಾಗಿರುತ್ತದೆ. ಆದ್ದರಿಂದ ಬಲಗಣ್ಣನ್ನೇ ಹೇಳಿದೆ. ಇದಕ್ಕೆ ಶ್ರುತಿಯ ಅಧಾರವೂ ಇದೆ.

5. ‘ತತ್’ ವಾ||

ಶ್ರುತೇಃ | ತ್ರೈಜಸೋ ಹಿರಣ್ಯಗರ್ಭಃ ಮನಃಸ್ಥತ್ವಾತ್ | “ಲಿಂಗಂ ಮನಃ” (ಬೃ. ೯-೪-೬), “ಮನೋಮಯೋಽಯಂ ಪುರುಷಃ” (ಬೃ. ೫-೬-೧) ಇತ್ಯಾದಿ ಶ್ರುತಿಭ್ಯಃ ||

(ಭಾಷ್ಯಾರ್ಥ)

ಬಲಗಣ್ಣಿನಲ್ಲಿರುವ (ವಿಶ್ವನು) ರೂಪವನ್ನು ನೋಡಿ ಕಣ್ಣು ಮುಚ್ಚಿಕೊಂಡು¹ ಅದನ್ನೇ ನೆನಸಿಕೊಂಡು ಮನಸ್ಸಿನೊಳಗೇ, ಕನಸಿನಲ್ಲಿ ಕಾಣುವಂತೆ, ವಾಸನಾರೂಪದಿಂದ ತೋರಿಕೊಂಡ ಅದನ್ನೇ ಕಾಣುತ್ತಾನೆ. ಇಲ್ಲಿ ಹೇಗೋ ಕನಸಿನಲ್ಲಿಯೂ ಹಾಗೆಯೇ². ಆದ್ದರಿಂದ ಮನಸ್ಸಿನೊಳಗಿರುವ ತ್ರೈಜಸನೂ ವಿಶ್ವನೇ. ಮತ್ತು ಹೃದಯದಲ್ಲಿರುವ ಆಕಾಶದಲ್ಲಿ ಸ್ಪೃತಿ ಎಂಬ ವ್ಯಾಪಾರವು ನಿಲ್ಲಲಾಗಿ, ಪ್ರಾಜ್ಞನು ; ಏಕೇಭೂತನಾಗಿ ಘನಪ್ರಜ್ಞನೇ ಆಗುತ್ತಾನೆ. ಏಕೆಂದರೆ ಮನಸ್ಸಿನ (ಯಾವ) ವ್ಯಾಪಾರವೂ ಇರುವದಿಲ್ಲ. ದರ್ಶನ, ಸ್ಮರಣ³-ಎಂಬಿರಡೇ ಅಲ್ಲವೆ, ಮನಸ್ಸಿನ ವ್ಯಾಪಾರಗಳು? ಅವುಗಳಿಲ್ಲವಾದರೆ ಯಾವ ವಿಶೇಷವೂ ಇಲ್ಲದೆ ಹೃದಯದಲ್ಲಿಯೇ ಪ್ರಾಣರೂಪದಿಂದಲೇ⁴ ನಿಲ್ಲಬೇಕು. “ಈ (ಇಂದ್ರಿಯ) ಕಾರ್ಯಗಳನ್ನೆಲ್ಲ ಪ್ರಾಣನೇ⁵ ತನ್ನಲ್ಲಿ ಅಡಗಿಸಿಕೊಳ್ಳುತ್ತಾನೆ.” (ಭಾಂ. ೪-೩-೩) ಎಂಬ ಶ್ರುತಿ ಇದಕ್ಕೆ ಪ್ರಮಾಣವಾಗಿದೆ. (ಇಲ್ಲಿ) ತ್ರೈಜಸನೆಂದರೆ ಹಿರಣ್ಯಗರ್ಭನು⁶ ಏಕೆಂದರೆ (ಅವನು) ಮನಸಿ

1. ಇಂದ್ರಿಯಗಳ ವ್ಯಾಪಾರವನ್ನೆಲ್ಲ ಬಿಟ್ಟು ಎಂದರ್ಥ; ಏಕೆಂದರೆ ಬಲಗಣ್ಣು ಇಂದ್ರಿಯವೆಂಬರ್ಥದಲ್ಲಿಯೇ ಇಲ್ಲಿ ಶ್ರುತಿಯುಕ್ತವಾಗಿದೆ.

2. ಮನಸ್ಸಿನಲ್ಲಿ ಸುಮ್ಮನೆ ನೆನಸಿಕೊಂಡರೆ ವಿಷಯವು ಮರುಂಟಾಗುವದಿಲ್ಲ, ಕನಸಿನಲ್ಲಿರುತ್ತದೆ. ಆದ್ದರಿಂದ ಇವೆರಡಕ್ಕೂ ಹೆಚ್ಚು ಕಡಿಮೆ ಇದೆ. ಅದರೂ ಎಚ್ಚರದ ವಾಸನೆಯಿಂದ ಕನಸಾಗುವದು-ಎಂಬ ವ್ಯವಹಾರದೃಷ್ಟಿಯನ್ನಿಟ್ಟುಕೊಂಡು ಈ ಹೋಲಿಕೆಯನ್ನು ಹೇಳಿದೆ.

3. ಅನುಭವಿಸುವದನ್ನು ಬಿಟ್ಟು ಮಿಕ್ಕ ಮನಸ್ಸಿನ ವ್ಯಾಪಾರವನ್ನೆಲ್ಲ ಇಲ್ಲಿ ಸ್ಮರಣ ಎಂಬ ಮಾತಿನಿಂದ ತಿಳಿಯಬೇಕು.

4. ಪ್ರಾಜ್ಞನೆಂಬ ಕಾರಣಾತ್ಮನ ರೂಪದಿಂದಲೇ.

5. ಶ್ರುತಿಯಲ್ಲಿ ಮುಖ್ಯಪ್ರಾಣನಲ್ಲಿಯೇ ವಾಗಾದಿಗಳ ಲಯವನ್ನು ಹೇಳಿದೆ ಯಾದರೂ ಪ್ರಾಣೋಪಲಕ್ಷಿತನಾದ ಆತ್ಮನೇ ಸರ್ವವೂ ಲಯವಾಗುವ ಸ್ಥಾನವೆಂಬುದೂ ಆ ಶ್ರುತಿಯಲ್ಲಿ ಅಡಕವಾಗಿದೆ ಎಂಬ ದೃಷ್ಟಿಯಿಂದ ಇಲ್ಲಿ ಅದನ್ನು ಉದಾಹರಿಸಿದೆ.

6. ಹಿಂದೆ ವಿಶ್ವನೆಂದರೆ ವಿರಾಟ್ಟು ರುಷನನ್ನು ಗ್ರಹಿಸಿದಂತೆ ಇಲ್ಲಿಯೂ ಸಮಷ್ಟ್ಯಭಿಮಾನಿಯನ್ನೇ ಗ್ರಹಿಸಬೇಕೆಂದು ಭಾವ.

ನಲ್ಲಿರುತ್ತಾನೆ. “(ಇವನ) ಲಿಂಗವಾದ ಮನಸ್ಸು (ಎಲ್ಲಿ ಆಸಕ್ತವಾಗಿರುವುದೋ ಅದನ್ನೇ ಕರ್ಮದೊಡನೆ ಪಡೆಯುತ್ತಾನೆ.)¹” (ಬೃ. ೪-೪-೬), “ಈ ಪುರುಷನು ಮನೋಮಯನು” (ಬೃ. ೫-೬-೧)² ಮುಂತಾದ ಶ್ರುತಿಗಳು ಇದಕ್ಕೆ ಪ್ರಮಾಣವು.

ಪ್ರಾಜ್ಞನೂ ಅವ್ಯಾಕೃತನೂ ಒಬ್ಬನೇ

(ಭಾಷ್ಯ)

೨೩. ನನು ವ್ಯಾಕೃತಃ ಪ್ರಾಣಃ | ಸುಷುಪ್ತೇ ತದಾತ್ಮಕಾನಿ ಕರಣಾನಿ ಭವಂತಿ | ಕಥಮ್ ಅವ್ಯಾಕೃತತಾ? ನೈಷ ದೋಷಃ | ಅವ್ಯಾಕೃತಸ್ಯ ದೇಶಕಾಲ ವಿಶೇಷಃ ಭಾವಾತ್ | ಯದ್ಯಪಿ ಪ್ರಾಣಾಭಿಮಾನೇ ಸತಿ ವ್ಯಾಕೃತತ್ವೇವ ಪ್ರಾಣಸ್ಯ, ತಥಾಪಿ ಪಿಂಡಪರಿಚ್ಛಿನ್ನ ವಿಶೇಷಾಭಿಮಾನನಿರೋಧಃ ಪ್ರಾಣೇ ಭವತಿ ಇತ್ಯವ್ಯಾಕೃತ ಏವ ಪ್ರಾಣಃ ಸುಷುಪ್ತೇ ಪರಿಚ್ಛಿನ್ನಾ ಭಿಮಾನನತಾಮ್ | ಯಥಾ ಪ್ರಾಣಲಯೇ ಪರಿಚ್ಛಿನ್ನಾ ಭಿಮಾನಿನಾಂ ಪ್ರಾಣಃ ಅವ್ಯಾಕೃತಃ, ತಥಾ ಪ್ರಾಣಾಭಿಮಾನಿನೋಽಪಿ ಅವಿಶೇಷಾಪತ್ತಾ ಅವ್ಯಾಕೃತತಾ ಸಮಾನಾ | ಪ್ರ ಸವಬೀಜಾತ್ಮಕತ್ವಂ ಚ | ತದಧ್ಯಕ್ಷತ್ವ | ತೇನ ಏಕತ್ವಮ್ ಇತಿ ಪೂರ್ವೋಕ್ತಂ ವಿಶೇಷಣಂ ಏಕೀಭೂತಃ ಪ್ರಜ್ಞಾನಘನಃ ಇತ್ಯಾ ದ್ಯುಪಪನ್ನಮ್ ತಸ್ಮಿನ್ | ಉಕ್ತಪೇತುತ್ವಾಚ್ಚ³ ||

(ಭಾಷ್ಯಾರ್ಥ)

(ಅಕ್ಷೇಪ):—ಪ್ರಾಣವು ವ್ಯಾಕೃತವಾಗಿರುತ್ತವೆ. ಸುಷುಪ್ತಿಯಲ್ಲಿ ಕರಣಗಳು ಅದರ ಸ್ವರೂಪವನ್ನು (ಪಡೆದವು)ಗಳಾಗಿರುತ್ತವೆ. ಹೀಗಿರುವಲ್ಲಿ (ಅದು) ಅವ್ಯಾಕೃತವೆಂಬುದು ಹೇಗೆ?!

(ಸಮಾಧಾನ):—ಇದರಲ್ಲಿ ತಪ್ಪೇನೂ ಇಲ್ಲ. ಏಕೆಂದರೆ ಅವ್ಯಾಕೃತಕ್ಕೆ ದೇಶಕಾಲಗಳ ವಿಶೇಷವಿರುವದಿಲ್ಲ. ಪ್ರಾಣದಲ್ಲಿ ಅಭಿಮಾನವಿರುವಾಗ ಪ್ರಾಣವು

1. ಮನಸ್ಸು ಲಿಂಗಶರೀರದಲ್ಲಿ ಮುಖ್ಯವಾಗಿರುವುದರಿಂದಲೂ, ಆತ್ಮನನ್ನು ತಿಳಿಯುವುದಕ್ಕೆ ಲಿಂಗ (ಗುರುತು) ಆಗಿರುವುದರಿಂದಲೂ, ಅದನ್ನು ಲಿಂಗವೆಂದಿದೆ. ಜೀವನು ಮನಉಪಾಧಿಕನೆಂಬುದಕ್ಕೆ ಶ್ರುತಿಯನ್ನು ಉದಾಹರಿಸಿದೆ.

2. ಹಿರಣ್ಯಗರ್ಭನಿಗೆ ಸಮಷ್ಟಿ ಮನಸ್ಸು ಉಪಾಧಿಯೆಂಬುದಕ್ಕೆ ಶ್ರುತಿ.

3. ತಸ್ಮಿನ್ ಆದಬಳಿಕ ಏತಸ್ಮಿನ್ ಎಂದು ವಾ|| ಕಾ|| ಮೈ||

4. ಮತ್ತೊಬ್ಬನು ನಿದ್ರಿಸುತ್ತಿರುವಾಗ ಅವನ ಪ್ರಾಣವು ವ್ಯಾಕೃತವಾಗಿರುತ್ತದೆ ಎಂಬ ದೃಷ್ಟಿಯಿಂದ ಅಕ್ಷೇಪವನ್ನು ಮಾಡಿದೆ. ವ್ಯಾಕೃತನೆಂದರೆ ನಾಮರೂಪಗಳಿಂದ ಬಿಡಿಯಾಗಿರುವದು.

5. ಹಾಗೆಯೇ ಸುಷುಪ್ತನಿಗೂ ವಿಶೇಷವಿರುವದಿಲ್ಲ. ಸುಷುಪ್ತನ ದೃಷ್ಟಿಯಿಂದ ಹೇಳಿದ ಸಮಾಧಾನವಿದು.

ವ್ಯಾಕೃತವಾಗಿಯೇ ಇರುವುದು ನಿಜ. ಆದರೆ ಪರಿಚ್ಛಿನ್ನವಾದ (ಶರೀರದ) ಅಭಿಮಾನವಿರುವವರಿಗೆ ತನಿನ್ನಿದ್ರೆಯಲ್ಲಿ ಶರೀರಪರಿಚ್ಛಿನ್ನವಾದ ವಸ್ತುವಿಶೇಷವಿದೆಂಬ ಅಭಿಮಾನವು ಹೋಗಿಬಿಟ್ಟಿರುವದರಿಂದ¹ ಪ್ರಾಣವು ಅವ್ಯಾಕೃತವಾಗಿಯೇ ಇರುತ್ತದೆ. ಪರಿಚ್ಛಿನ್ನವಾದ (ಶರೀರದಲ್ಲಿ) ಅಭಿಮಾನವಿರುವವರಿಗೆ ಪ್ರಾಣವು ಲಯವಾದರೆ² ಹೇಗೆ ಪ್ರಾಣವು ಅವ್ಯಾಕೃತವಾಗುವದೋ ಹಾಗೆಯೇ ಪ್ರಾಣದ ಅಭಿಮಾನವಿರುವವರಿಗೆ (ಸುಷುಪ್ತಿಯಲ್ಲಿ ಅದು) ಸಾಮಾನ್ಯಾಕಾರವನ್ನು ತಳೆಯುವಾಗಲೂ ಅವ್ಯಾಕೃತವಾಗಿರುವದೆಂಬುದು ಸಮಾನವಾಗಿರುತ್ತದೆ. (ಮತ್ತೆ) ಹುಟ್ಟುವದಕ್ಕೆ ಕಾರಣವಾಗಿರುವ ರೂಪದಲ್ಲಿರುವದೆಂಬುದೂ (ಸಮಾನವಾಗಿರುತ್ತದೆ). ಅದರ³ ಅಧ್ಯಕ್ಷನಾದ (ಆತ್ಮನು) ಒಬ್ಬನಾಗಿಯೂ ಅವ್ಯಾಕೃತಾವಸ್ಥೆಯಲ್ಲಿರುವವನಾಗಿಯೂ ಒಬ್ಬನೇ.⁴ ಪರಿಚ್ಛಿನ್ನವಾದ (ಶರೀರಗಳಲ್ಲಿ) ಅಭಿಮಾನವುಳ್ಳ ಅಧ್ಯಕ್ಷರಾದವರೆಲ್ಲರೂ ಅವನಲ್ಲಿ ಒಂದಾಗಿರುತ್ತಾರೆ⁵. ಆದ್ದರಿಂದ⁶ (ಅವನು) ಏಕೀಭೂತನು, ಪ್ರಜ್ಞಾನಘನನು-ಮುಂತಾದ ಹಿಂದೆ ಹೇಳಿದ ವಿಶೇಷಣವು⁷ ಅವನಿಗೆ ಹೊಂದುತ್ತದೆ. ಮೇಲೆ ಹೇಳಿದ ಕಾರಣವಿರುವದರಿಂದಲೂ⁸ (ಹೊಂದುತ್ತದೆ.)

1. ಪ್ರಾಣವು ಶರೀರದಲ್ಲಿಯೇ ಕೆಲಸಮಾಡುತ್ತಿರುವದೆಂಬ ಅರಿವು ಇಲ್ಲದಿರುವದರಿಂದ.
2. ಪ್ರಲಯವಾದರೆ ಎಂದರ್ಥ. ಸತ್ತರೆ ಎಂಬ ಅ|| ವ್ಯಾಖ್ಯಾನವು ಆಪ್ರಕೃತ ವಿಚಾರ. ಆ ಪಕ್ಷದಲ್ಲಿ ವ್ಯುತ್ಪತ್ತಿ ಪರೋಕ್ಷವಾಗಿರುವದೆಂಬ ಅನುಭವವೂ ಉಂಟು.
3. ಸುಷುಪ್ತಿಯು.
4. ಆದ್ದರಿಂದ ಒಬ್ಬನಾಗಿ ಅವ್ಯಾಕೃತಾವಸ್ಥೆಯಲ್ಲಿರುವ ಈಶ್ವರನೂ ಅವನೂ ಒಂದೆನ್ನಬಹುದು.
5. ಆದ್ದರಿಂದಲೂ ಸುಷುಪ್ತನೂ ಅವ್ಯಾಕೃತಾತ್ಮನೂ ಒಬ್ಬನೇ.
6. ಸುಷುಪ್ತಾತ್ಮನೂ ಅವ್ಯಾಕೃತಾತ್ಮನೂ ಒಬ್ಬನೇ ಆಗಿರುವದರಿಂದಲೂ ಅಧ್ಯಕ್ಷೀಯನಾಗಿರುವದರಿಂದಲೂ,
7. ಅನಂದಮಯನು, ಸರ್ವೇಶ್ವರನು, ಸರ್ವಜ್ಞನು-ಎಂದು ಮುಂತಾಗಿ ಸುಷುಪ್ತಾತ್ಮನಿಗೆ ಮಂತ್ರದಲ್ಲಿ ಕೊಟ್ಟಿರುವ ವಿಶೇಷಣವು.
8. ದೇಶಕಾಲಗಳ ವಿಶೇಷವಿರುವದಿಲ್ಲವೆಂಬ ಹೇತುವಿರುವದರಿಂದಲೂ ಈ ವಿಶೇಷಣವು ಒಪ್ಪುತ್ತದೆ ಎಂದು ಅರ್ಥ. ಅಧ್ಯಾತ್ಮ, ಅಧಿದೈವ-ಎರಡೂ ಒಂದೆಂದು ಹೇಳಿರುವ ಯುಕ್ತಿಯು ಇರುವದರಿಂದಲೂ-ಎಂಬ ಅ|| ವ್ಯಾಖ್ಯಾನವು ಸರಿಯಲ್ಲ. ಏಕೆಂದರೆ ವಿಶ್ವತೈಜಸರ ಪಕ್ಷದಲ್ಲಿರುವಂತೆ ಇಲ್ಲಿ ಅಧ್ಯಾತ್ಮಾಧಿದೈವಗಳಾಗಲಿ ವ್ಯಷ್ಟಿಸಮಷ್ಟಿಗಳಾಗಲಿ ಇರುವದಿಲ್ಲ.

ಅವ್ಯಾಕೃತನಿಗೆ ಪ್ರಾಣನೆಂಬ ಹೆಸರು ಹೇಗೆ ?

(ಭಾಷ್ಯ)

೨೪. ಕಥಂ ಪ್ರಾಣಶಬ್ದತ್ವಮ್ ಅವ್ಯಾಕೃತಸ್ಯ? “ಪ್ರಾಣಬನ್ಧನಂ ಹಿ ಸೋಮ್ಯ ಮನಃ” (ಛಾಂ. ೬-೮-೧) ಇತಿ ಶ್ರುತೇಃ | ನನು ತತ್ರ “ಸದೇವ ಸೋಮ್ಯ” (ಛಾಂ. ೬-೨-೧) ಇತಿ ಪ್ರಕೃತಂ ಸದ್ಬ್ರಹ್ಮ ಪ್ರಾಣಶಬ್ದವಾಚ್ಯಮ್ | ನೈಷ ದೋಷಃ | ಬೀಜಾತ್ಮಕತ್ವಾಭ್ಯುಪಗಮಾತ್ ಸತಃ | ಯದ್ಯಪಿ ಸದ್ಬ್ರಹ್ಮ ಪ್ರಾಣಶಬ್ದವಾಚ್ಯಂ ತತ್ರ ತಥಾಪಿ ಜೀವಪ್ರಸವಬೀಜಾತ್ಮಕತ್ವಮ್ ಅಪರಿತ್ಯಜ್ಯೈವ ಪ್ರಾಣಶಬ್ದತ್ವಂ ಸತಃ ಸಚ್ಚಬ್ದವಾಚ್ಯತಾ ಚ | ಯದಿ ಹಿ ನಿರ್ಬೀಜರೂಪಂ ವಿವಕ್ಷಿತಂ ಬ್ರಹ್ಮ ಅಭವಿಸ್ಯತ್ “ನೇತಿ ನೇತಿ” (ಬೃ. ೪-೪-೨೨) “ಯತೋ ವಾಚೋ ನಿವರ್ತನ್ತೇ” (ತೈ. ೨-೯) “ಅನ್ಯದೇವ ತದ್ವಿದಿತಾದರ್ಥೋ ಅವಿದಿತಾತ್” (ಕೇ. ೧-೩) ಇತಿ ಅವಕ್ಷ್ಯತ್ | “ನ ಸತ್ತನ್ನಾ ಸದುಚ್ಯತೇ” (ಗೀ ೧೩-೧೨) ಇತಿ ಸ್ಮೃತೇಃ | ನಿರ್ಬೀಜತಯೈವ ಚೇತ್ ಸತಿ ಲೀನಾನಾಂ¹ ಸಂಸನ್ನಾನಾಂ ಸುಷುಪ್ತಪ್ರಲಯಯೋಃ ಪುನರುತ್ಥಾನಾನುಪಸತ್ತಿಃ ಸ್ಯುತ್ | ಮುಕ್ತಾನಾಂ ಚ ಪುನರುತ್ಪತ್ತಿಸ್ಪರ್ಶಃ | ಬೀಜಾಭಾವಾವಿಶೇಷಾತ್ | ಜ್ಞಾನದಾಹ್ಯಬೀಜಾಭಾವೇ ಚ ಜ್ಞಾನಾನರ್ಥಕ್ಯ ಪ್ರಸಂಭವಃ | ತಸ್ಮಾತ್ ಸಬೀಜತ್ವಾಭ್ಯುಪಗಮೇನೈವ ಸತಃ ಪ್ರಾಣತ್ವವ್ಯಪದೇಶಃ ಸರ್ವ ಶ್ರುತಿಷು ಚ ಕಾರಣತ್ವವ್ಯಪದೇಶಃ ||

(ಭಾಷ್ಯಾರ್ಥ)

(ಅಕ್ಷೇಪ):—ಅವ್ಯಾಕೃತಾತ್ಮನಿಗೆ ಪ್ರಾಣ ಎಂಬ ಹೆಸರು ಕೊಟ್ಟದ್ದು ಹೇಗೆ (ಸರಿ)?

(ಪರಿಹಾರ):—“ಪ್ರಾಣಬನ್ಧನಂ ಹಿ ಸೋಮ್ಯ ಮನಃ” (ಸೋಮ್ಯನೇ, ಮನಸ್ಸು ಪ್ರಾಣಕ್ಕೆ ಕಟ್ಟುಬಿದ್ದಿರುತ್ತದೆಯಲ್ಲವೆ? (ಛಾಂ. ೬-೮-೧) ಎಂಬ ಶ್ರುತಿಯು² ಇದಕ್ಕೆ ಆಧಾರವು.

1. ‘ಪ್ರಲೀನಾನಾಂ’ ವಾ|| ಕಾ|| ಗೋ|| ಪಾಠದಲ್ಲಿ ಈ ಮಾತು ಬಿಟ್ಟುಹೋಗಿದೆ.
2. ಮಾಂಡೂಕ್ಯಕಾರಿಕಾಕಾರರು ಈ ಪ್ರಕರಣದ ೬ನೆಯ ಕಾರಿಕೆಯಲ್ಲಿ ಅವ್ಯಾಕೃತಾತ್ಮನನ್ನು “ಪ್ರಾಣ” ಎಂಬ ಹೆಸರಿನಿಂದ ಕರೆದಿದ್ದಾರೆ. ಪ್ರಾಣವು ವ್ಯಾಕೃತವಾದ್ದರಿಂದ ಅದು ಸರಿಯಲ್ಲವೆಂದು ಅಕ್ಷೇಪಿಸಿ ಅದಕ್ಕೆ ಉತ್ತರವಾಗಿ ಹಿಂದೆ ಪ್ರಾಣವು ಸುಷುಪ್ತಿಯಲ್ಲಿ ಅವ್ಯಾಕೃತನೇ ಎಂದು ಹೇಳಲಾಗಿತ್ತು. ಈಗ ಪ್ರಾಣನೆಂದು ಕರೆಯುವದಕ್ಕೆ ಶ್ರುತಿಯಲ್ಲಿ ಆಧಾರವಿಲ್ಲವೆಂದು ಅಕ್ಷೇಪಿಸಿ ಸಮಾಧಾನವನ್ನು ಹೇಳುತ್ತಾರೆ.
3. ಈ ಶ್ರುತಿಯಲ್ಲಿ ಮನಸ್ಸೆಂಬ ಉಪಾಧಿಯು ‘ಜೀವನನ್ನು ಮನಸ್ಸೆಂದೂ ಪ್ರಾಣೋಪಲಕ್ಷಿತವಾದ ಕಾರಣಬ್ರಹ್ಮವನ್ನು ಪ್ರಾಣವೆಂದೂ ಕರೆದಿದೆ. ಜೀವನು ಈ ಬ್ರಹ್ಮವನ್ನು ಅಶ್ರಯಿಸಿಕೊಂಡೇ ಇರುತ್ತಾನೆಂದು ವಾಕ್ಯದ ಅರ್ಥ.

(ಅಕ್ಷೇಪ):—ಆ ಶ್ರುತಿಯಲ್ಲಿ “ಸೋಮ್ಯನೇ, ಇದು ಮೊದಲು ಸತ್ತೇ ಆಗಿತ್ತು” (ಛಾಂ. ೬-೨-೧) ಎಂದು ಪ್ರಕೃತವಾಗಿರುವ ಸತ್ತೆಂಬ ಬ್ರಹ್ಮವನ್ನಲ್ಲವೆ¹, ಪ್ರಾಣಶಬ್ದವಿಂದ ಕರೆದಿರುವುದು ?

(ಪರಿಹಾರ):—ಇದೇನೂ ತಪ್ಪಲ್ಲ. ಏಕೆಂದರೆ ಸತ್ತು ಬೀಜಾತ್ಮಕವಾಗಿರುತ್ತದೆ ಎಂದು (ಅಲ್ಲಿ) ಒಪ್ಪಿರುತ್ತದೆ. ಆ (ಶ್ರುತಿಯಲ್ಲಿ) ಸತ್ತೆಂಬ ಬ್ರಹ್ಮವನ್ನೇ ಪ್ರಾಣಶಬ್ದವಿಂದ ಕರೆದಿದೆಯೆಂಬುದು ನಿಜ; ಆದರೂ ಜೀವನು ಹುಟ್ಟುವ ಬೀಜರೂಪವನ್ನು ಬಿಡದೆಯೇ² ಸತ್ತನ್ನು ಪ್ರಾಣವೆಂದು ಕರೆದಿದೆ. (ಅದನ್ನು) ಸತ್ತೆಂಬ ಹೆಸರಿನಿಂದ ಕರೆದಿರುವುದೂ ಹಾಗೆಯೇ³. ನಿರ್ಬೀಜರೂಪವಾದ⁴ ಬ್ರಹ್ಮವನ್ನು ಹೇಳಬೇಕೆಂಬ ಅಭಿಪ್ರಾಯವು (ಶ್ರುತಿ)ಗಿದ್ದರೆ “ಇದಲ್ಲ, ಇದಲ್ಲ” (ಬೃ. ೪-೪-೨೨), “ಯಾವದರಿಂದ ವಾಕ್ಯಗಳು ಹಿಂದಿರುಗುತ್ತವೆಯೋ” (ತೈ. ೨-೯), “ಅದು ತಿಳಿದದ್ದಕ್ಕಿಂತಲೂ ಬೇರೆಯೇ, ಮತ್ತು ತಿಳಿಯದ್ದಕ್ಕಿಂತಲೂ ಬೇರೆಯೇ”⁵ (ಕೇ. ೧-೩) ಎಂದು ಹೇಳುತ್ತಿತ್ತು. “ಅದು ಸತ್ತೂ ಅಲ್ಲ, ಅಸತ್ತೆಂದೂ ಹೇಳಲ್ಪಡುವದಲ್ಲ.”⁶ (ಗೀ. ೧೩-೨) ಎಂದು ಸ್ಮೃತಿಯೂ ಇದೆ. ನಿರ್ಬೀಜವಾಗಿಯೇ (ಇರುವ ಬ್ರಹ್ಮವನ್ನು ಹೇಳಿದ್ದರೆ) ತನಿನಿದ್ರೆಯಲ್ಲಿಯೂ, ಪ್ರಲಯದಲ್ಲಿಯೂ⁷ ಸತ್ತಿನಲ್ಲಿ ಲಯವಾಗಿ ಒಂದಾದವರು⁸ ಮತ್ತೆ (ಅಲ್ಲಿಂದ) ಏಳಬಾರದಾಗುವುದು, ಅಥವಾ ಮುಕ್ತರಾದವರೂ ಮತ್ತೆ ಹುಟ್ಟಬಹುದಾಗುವುದು; ಏಕೆಂದರೆ ಬೀಜವಿಲ್ಲವೆಂಬುದು⁹ (ಇಬ್ಬರಿಗೂ) ಸಮಾನವಾಗಿರುತ್ತದೆ.

1. ತನಗೆರಡನೆಯದಿಲ್ಲದ ಒಂದೇ ಒಂದಾಗಿದ್ದ ಬ್ರಹ್ಮವನ್ನೇ ಸತ್ತೆಂದೂ ಪ್ರಾಣನೆಂದೂ ಶ್ರುತಿಯಲ್ಲಿ ಕರೆದಿದೆ; ಅದನ್ನು ಅನ್ಯಾಕೃತಾತ್ಮನೆಂದು ಕರೆದದ್ದು ಹೇಗೆ?—ಎಂದು ಅಕ್ಷೇಪ.

2. ಜಗತ್ತನ್ನು ಸೃಷ್ಟಿಸಿ ಜೀವರೂಪದಿಂದ ಸತ್ತು ಸೃಷ್ಟವಾದ ದೇಹಗಳಲ್ಲಿ ಪ್ರವೇಶಿಸಿತು (ಛಾಂ. ಛಾ. ೬-೩-೩) ಎಂದು ಈ ಶ್ರುತಿಯಲ್ಲಿದೆ.

3. ನಿರುಪಾಧಿಕವಾದ ಬ್ರಹ್ಮವು ಆತ್ಮಾದಿಶಬ್ದಗಳಿಂದಲೂ ವಾಚ್ಯವಲ್ಲ. ಛಾಂ. ಛಾ. ೬-೧-೩.

4. ಕಾರಣತ್ವವೆಂಬ ಧರ್ಮವಿಲ್ಲದ.

5. ತಿಳಿದದ್ದು ಎಂದರೆ ವಾಕ್ಯತ, ತಿಳಿಯದ್ದು ಎಂದರೆ ಅನ್ಯಾಕೃತ.

6. ಸತ್ತೆಂದರೆ ವಾಕ್ಯತ, ಅಸತ್ತೆಂದರೆ ಅನ್ಯಾಕೃತ.

7. ಮರಣದಲ್ಲಿಯೂ ಹೀಗೆಯೇ ಕಾರಣಬ್ರಹ್ಮದಲ್ಲಿ ಲಯವಾಗುತ್ತದೆ (ಛಾಂ. ಛಾ. ೬-೯-೨.)

8. ಮಡಕೆ, ಕುಡಿಕೆ-ಮುಂತಾದವು ಮಜ್ಜಾ ಗುವಂತೆ ಕಾರಣಬ್ರಹ್ಮಸ್ವರೂಪವನ್ನು ಸಡದವರು ಎಂದರ್ಥ.

9. ಅಜ್ಞಾನಕಲ್ಪಿತವಾದ ಕಾರಣತ್ವವಿಲ್ಲವೆಂಬುದು.

ಜ್ಞಾನದಿಂದ ಸುಟ್ಟುಹಾಕಬೇಕಾದ ಬೀಜವೇ ಇಲ್ಲದಿದ್ದರೆ ಜ್ಞಾನವೇ ವ್ಯರ್ಥವಾದೀತು. ಆದ್ದರಿಂದ ಬೀಜತ್ವದಿಂದ ಕೂಡಿರುವದೆಂದು ಇಟ್ಟುಕೊಂಡೇ ಸತ್ತಿಗೆ (ಶ್ರುತಿಯಲ್ಲಿ) ಪ್ರಾಣನೆಂಬ ಹೆಸರನ್ನು ಕೊಟ್ಟಿದೆ; ಎಲ್ಲಾ ಶ್ರುತಿಗಳಲ್ಲಿಯೂ (ಬ್ರಹ್ಮವು ಜಗತ್ತಿಗೆ) ಕಾರಣವೆಂದು ಹೇಳಿರುವದು ಹೀಗೆಯೇ^೨.

ಶುದ್ಧ ಬ್ರಹ್ಮವನ್ನು ಶ್ರುತಿಯಲ್ಲಿಯೂ ಕಾರಿಕೆಯಲ್ಲಿಯೂ ಹೇಳಿದೆ

(ಭಾಷ್ಯ)

೨೫. ಅತ ಏವ “ ಅಕ್ಷರಾತ್ ಪರತಃ ಪರಃ ” (ಮುಂ. ೨-೧-೨) “ ಸಬಾಹ್ಯಾ ಭೃಂತರೋ ಹ್ಯಜಃ ” (ಮುಂ. ೨-೧-೨) “ ಯತೋ ವಾಚೋ ನಿವರ್ತನೇ ” (ತೈ. ೨-೯) “ ನೇತಿ ನೇತಿ ” (ಬೃ. ೨-೩-೬). ಇತ್ಯಾದಿ ಸಬೀಜವತ್ತ್ವಾಪನಯನೇನ^೩ ವ್ಯಪದೇಶಃ | ತಾಮ್ ಅಬೀಜಾವಸ್ಥಾಂ ತಸ್ಯೈವ ಪ್ರಾಜ್ಞಶಬ್ದವಾಚ್ಯಸ್ಯ ತುರೀಯ ತ್ವೇನ ದೇಹಾದಿಸವ್ಯನ್ಧರಹಿತಾಂ ಪಾರಮಾರ್ಥಿಕೀಂ ಪೃಥಗ್ ವಕ್ಷ್ಯತಿ ||

(ಭಾಷ್ಯಾರ್ಥ)

ಆದ್ದರಿಂದಲೇ “ ಹೆಚ್ಚಿನ ಅಕ್ಷರಕ್ಕಿಂತಲೂ ಹೆಚ್ಚಿನವನು ”^೪ (ಮುಂ. ೨-೧-೨) “ ಒಳಗೂ ಹೊರಗೂ ಜನ್ಮವಿಲ್ಲದವನು ”^೫ (ಮುಂ. ೨-೧-೨) “ ಯಾವದನ್ನು ತಿಳಿಸಲಾರದೆ ವಾಕ್ಯಗಳನ್ನು ಹಿಂದಿರುಗುತ್ತವೆಯೋ ”^೬ (ತೈ. ೨-೯), “ ಇದಲ್ಲ ಇದಲ್ಲ ”^೭

1. ಕಾರಣತ್ವವು ಅಜ್ಞಾನಕಲ್ಪಿತವಲ್ಲವೆಂದೂ ಕಾರಣಕಾರ್ಯರೂಪಗಳೆರಡೂ ಸತ್ಯವೇ ಎಂದೂ ಹೇಳುವ ಭರ್ತೃಪ್ರಪಂಚಾದಿಗಳ ಮತವನ್ನು ಇಲ್ಲಿ ಖಂಡಿಸಿದೆ. “ ಅನಾದ್ಯ ನಿರ್ವಾಚ್ಯವಾದ ಅಜ್ಞಾನವು ಸಂಸಾರಕಾರಣವೆಂದು ಇಲ್ಲ ಸಾಧಿಸುತ್ತದೆ ” ಎಂಬ ಅಜ್ಞಾನವು ಭಾಷ್ಯಾರ್ಥಕ್ಕೆ ಅನನುಗುಣವಾಗಿಯೂ, ಭಾಷ್ಯಬಹುಭೂತವಾದ ಪ್ರಸ್ಥಾನವನ್ನು ಬಲಾತ್ಕಾರದಿಂದ ಎಳೆತಂದಿರುವದೂ ಆಗಿದೆ. ಓಶಿಕೆಯನ್ನು ನೋಡಿ.

2. ಏಕೆಂದರೆ ಸೃಷ್ಟಿಯು ಪರಮಾರ್ಥವಲ್ಲ.

3. “ ಬೀಜತ್ವಾಪನಯನೇನ ” ವಾ||

4. ಕಾರ್ಯಪ್ರಪಂಚಕ್ಕೆಲ್ಲ ಕಾರಣವಾಗಿರುವದರಿಂದ ಹೆಚ್ಚಿನದಾಗಿರುವ ಅಕ್ಷರವೆಂಬ ಅನ್ಯಾಕೃತಕ್ಕಿಂತಲೂ ಹೆಚ್ಚಿನವನು-ಎಂದು ಶ್ರುತಿಗೆ ಅರ್ಥ.

5. ಒಳಗೆ ಎಂದರೆ ತನ್ನ ಸ್ವರೂಪದಿಂದಲೇ ಆಗಲಿ, ಹೊರಗೆ ಎಂದರೆ ಹೊರಗಿನ ನಿಮಿತ್ತದಿಂದಲೇ ಆಗಲಿ ಜನ್ಮವಿಲ್ಲದವನು ಎಂದು ಶ್ರುತ್ಯರ್ಥ. ಜನ್ಮವಿಲ್ಲದವನು ಎಂದದ್ದರಿಂದ ಸಬೀಜತ್ವವನ್ನು ಅಲ್ಲಗಳೆದಂತಾಯಿತು.

6. ಬೀಜತ್ವವಿದ್ದರೆ ಜಗತ್ತಾರಣವೆಂಬ ಮಾತಿನಿಂದ ಬ್ರಹ್ಮವನ್ನು ತಿಳಿಸಬಹುದಾಗುತ್ತಿತ್ತು.

7. ಮೂರ್ತ, ಅಮೂರ್ತ, ಅವುಗಳ ವಾಸನೆ-ಯಾವದೂ ಇಲ್ಲದ್ದು ಎಂದದ್ದರಿಂದ ಬ್ರಹ್ಮದಲ್ಲಿ ಕಾರಣತ್ವವನ್ನೂ ಅಲ್ಲಗಳೆದಂತೆ ಆಯಿತು.

(ಬೃ. ೨-೩-೬) ಎಂದು ಮುಂತಾಗಿ (ಶ್ರುತಿಯಲ್ಲಿ ಬ್ರಹ್ಮದ) ಸಬೀಜತ್ವವನ್ನು ತೆಗೆದು ಹಾಕಿ¹ ಹೇಳಿರುತ್ತದೆ. ದೇಹವೇ ಮುಂತಾದವುಗಳ ಸಂಬಂಧವಿಲ್ಲದ² ಪಾರಮಾರ್ಥಿಕವಾದ ಆ ನಿರ್ಬೀಜವಾದ ಅವಸ್ಥೆಯನ್ನು³ ಪ್ರಾಜ್ಞಶಬ್ದವಾಚ್ಯನಾದ ಅದೇ (ಆತ್ಮನಿಗೇ) ಬೇರೆಯಾಗಿ ತುರೀಯನೆಂದು ಮುಂದೆ⁴ ಹೇಳಿರುತ್ತದೆ.

ಎಚ್ಚರದಲ್ಲಿಯೇ ಪ್ರಾಜ್ಞನ ಅನುಭವವೂ ಇದೆ

(ಭಾಷ್ಯ)

೨೬. ಬೀಜಾವಸ್ಥಾಪಿ “ನ ರಿಂಚಿದವೇದಿಷಮ್” ಇತಿ ಉಕ್ತಿತಸ್ಯ ಪ್ರತ್ಯಯದರ್ಶನಾತ್ ದೇಹೇ ಅನುಭೂಯತ ಏವ ಇತಿ “ತ್ರಿಧಾ ದೇಹೇ ವ್ಯವಸ್ಥಿತಃ” ಇತ್ಯುಚ್ಯತೇ ||

(ಭಾಷ್ಯಾರ್ಥ)

ಬೀಜಾವಸ್ಥೆಯೂ “ನನಗೆ ಏನೂ ತಿಳಿಯಬರಲಿಲ್ಲ” ಎಂದು ಎಚ್ಚತ್ತವನಿಗೆ ಪ್ರತ್ಯಯವುಂಟಾಗುವದರಿಂದ ದೇಹದಲ್ಲಿ ಅನುಭವಕ್ಕೆ ಬಂದೇ ಬರುತ್ತದೆ⁵. ಆದ್ದರಿಂದ “ದೇಹದಲ್ಲಿ ಮೂರು ಬಗೆಯಾಗಿ ಇದ್ದುಕೊಂಡಿರುವನು.” ಎಂದು (ಕಾರಿಕೆಯಲ್ಲಿ) ಹೇಳಿರುತ್ತದೆ.

1. ಅಜ್ಞರ ದೃಷ್ಟಿಯಿಂದ ಒಪ್ಪಿಕೊಂಡಿದ್ದ ಕಾರಣತ್ವವೆಂಬ ಅಭ್ಯಾಸೋಪವನ್ನು ಅಲ್ಲಗಳೆದು ಎಂದರ್ಥ.

2. ಪ್ರಾಜ್ಞನಿಗೂ ದೇಹಾದಿಗಳ ಸಂಬಂಧವಿಲ್ಲವಾದರೂ ಅಜ್ಞರು ‘ದೇಹಸಹಿತವಾಗಿ ಮಲಗಿಕೊಂಡು ನಿದ್ರಿಸಿದೆನು’ ಎಂದು ಕಲ್ಪಿಸುತ್ತಾರೆ. ಆ ದೃಷ್ಟಿಯಿಂದ ಪ್ರಾಜ್ಞನಿಗೆ ದೇಹಾದಿಗಳ ಸಂಬಂಧವುಂಟು.

3. ಮಿಕ್ಕ ಮೂರೂ ಅಜ್ಞಾನಕಲ್ಪಿತವಾದ ಅವಸ್ಥೆಗಳು; ತುರೀಯವು ಆತ್ಮನು ಸ್ವರೂಪದಲ್ಲಿರುವ ಪಾರಮಾರ್ಥಿಕವಾದ ಅವಸ್ಥೆ. ಇದನ್ನು ಅವಸ್ಥೆಯೆಂದು ಕರೆದಿರುವದು ಅಜ್ಞಾನಿಗಳು ಕಲ್ಪಿಸಿರುವ ಅವಸ್ಥಾದೃಷ್ಟಿಯಿಂದ. “ಬ್ರಹ್ಮಾತ್ಮಭಾವಸ್ಯ ಅನವಸ್ಥಾವಿಶೇಷ ನಿಬಂಧನತ್ವಾತ್” ಎಂದು ಸೂ. ಭಾ. ೨-೧-೧೪ ರಲ್ಲಿ ಬರೆದಿರುವದನ್ನು ನೋಡಿ.

4. ಉಪನಿಷತ್ತಿನ ೭ನೆಯ ಮಂತ್ರದಲ್ಲಿಯೂ ಅದರ ಮೇಲೆ ಬರೆದಿರುವ ಕಾರಿಕೆಗಳಲ್ಲಿಯೂ.

5. ಸುಷುಪ್ತಿಯ ಪ್ರತ್ಯಯವು ಉಂಟಾಗುವ ಮುಂಚೆ ಆ ಅವಸ್ಥೆಯ ಅನುಭವವನ್ನು ತಂದುಕೊಳ್ಳಲೇ ಬೇಕು. ಇದರಂತೆ ಕನಸಿನ ಪ್ರತ್ಯಯವನ್ನೂ ಅರಿಯಬೇಕು. ಕಾರಿಕೆಯಲ್ಲಿ ‘ದೇಹೇ’ ಎಂದರೆ ಎಚ್ಚರದ ದೇಹದಲ್ಲಿ, ಎಚ್ಚರದವಸ್ಥೆಯಲ್ಲಿ, ಎಂದರ್ಥ

ಭೋಕ್ತೃ ಒಬ್ಬನೇ, ಭೋಜ್ಯವೂ ಒಂದೇ

ವಿಶ್ವೋ ಹಿ ಸ್ಥೂಲಭುಜ್ಜಿತ್ಯಂ ತೈಜಸಃ ಪ್ರವಿವಿಕ್ತಭುಕ್ |
 ಆನಂದಭುಕ್ತಥಾ ಪ್ರಾಜ್ಞಸ್ತ್ರಿಧಾ ಭೋಗಂ ನಿಬೋಧತ || ೩ ||
 ಸ್ಥೂಲಂ ತರ್ಪಯತೇ ವಿಶ್ವಂ ಪ್ರವಿವಿಕ್ತಂ ತು ತೈಜಸಮ್ |
 ಆನಂದತ್ವ ತಥಾ ಪ್ರಾಜ್ಞಂ ತ್ರಿಧಾ ತೃಪ್ತಿಂ ನಿಬೋಧತ || ೪ ||

೩-೪. ವಿಶ್ವನು ನಿತ್ಯವಾಗಿ ಸ್ಥೂಲಭೋಗಿಯೇ ಆಗಿರುವನು; ತೈಜಸನು ಪ್ರವಿವಿಕ್ತಭೋಗಿಯು, ಪ್ರಾಜ್ಞನು ಆನಂದಭೋಗಿಯು. ಹೀಗೆ ಭೋಗವು ಮೂರು ಬಗೆಯೆಂದು ತಿಳಿಯಿರಿ. ಸ್ಥೂಲವು ವಿಶ್ವನಿಗೆ ತೃಪ್ತಿಯನ್ನು ಉಂಟುಮಾಡುವದು; ಪ್ರವಿವಿಕ್ತವಾದದ್ದು ತೈಜಸನಿಗೆ ತೃಪ್ತಿಯನ್ನುಂಟುಮಾಡುವದು. ಆನಂದವು ಪ್ರಾಜ್ಞನಿಗೆ ತೃಪ್ತಿಯನ್ನುಂಟುಮಾಡುವದು. ಹೀಗೆ ತೃಪ್ತಿಯು ಮೂರು ಬಗೆ ಎಂದು ತಿಳಿಯಿರಿ.

(ಭಾಷ್ಯ)

೨೭. ಉಕ್ತಾರ್ಥ೧ ಶ್ಲೋಕೌ ||

(ಭಾಷ್ಯಾರ್ಥ)

ಇವೆರಡೂ ಶ್ಲೋಕಗಳಿಗೆ ಹಿಂದೆ^೨ ಅರ್ಥವನ್ನು ಹೇಳಿರುತ್ತದೆ.

ತ್ರಿಷು ಧಾನುಸು ಯದ್ಭೋಜ್ಯಂ^೩ ಭೋಕ್ತಾ ಯಶ್ಚ ಪ್ರಕೀರ್ತಿತಃ |
 ನೇದೈತದುಭಯಂ ಯಸ್ತು ಸ ಭುಜ್ಞಾನೋ ನ ಲಿಪ್ಯತೇ || ೫ ||

೫. ಮೂರು ಸ್ಥಲಗಳಲ್ಲಿಯೂ ಯಾವದು ಭೋಜ್ಯವೋ ಮತ್ತು ಯಾವನು ಭೋಕ್ತೃವೆನಿಸಿರುವನೋ ಇವೆರಡನ್ನೂ ಯಾವನು ಅರಿತು ಕೊಳ್ಳುತ್ತಾನೋ ಅವನು ಭೋಗಿಸಿದರೂ ಲೇಸವನ್ನು ಹೊಂದುವದಿಲ್ಲ.

(ಭಾಷ್ಯ)

೨೮. ತ್ರಿಷು ಧಾನುಸು ಯತ್^೪ ಜಾಗ್ರದಾದಿಷು ಸ್ಥೂಲಪ್ರವಿವಿಕ್ತಾನಂದಾಶ್ರಯಂ ಭೋಜ್ಯಮ್ ಏಕಂ ತ್ರಿಧಾಭೂತಂ | ಯಶ್ಚ ವಿಶ್ವತೈಜಸಪ್ರಾಜ್ಞಾಶ್ಚೋ

1. 'ಅರ್ಥೌ ಹಿ' ವಾ||
2. ಉಪನಿಷತ್ತಿನ ಭಾಷ್ಯದಲ್ಲಿ.
3. " ಭೋಗ್ಯಮ್ " ಎಂದು ಶಾಶಾಂತರ.
4. ಈ ಮಾತು ಕೈಬಿಟ್ಟುಹೋಗಿದೆ.

ಭೋಕ್ತಾ ಏಕಃ 'ಸೋಽಹಮ್' ಇತ್ಯೇಕತ್ವೇನ ಪ್ರತಿಸನ್ನಾನಾತ್ ದ್ರಷ್ಟೃತ್ವಾ ವಿಶೇಷಾಚ್ಚ ಪ್ರಕೀರ್ತಿತಃ | ಯೋ ವೇದ ಏತದುಭಯಂ ಭೋಜ್ಯಭೋಕ್ತೃತಯಾ ಅನೇಕಧಾ ಭಿನ್ನಂ ಸಃ ಭುಜ್ವಾ ನಃ ನ ಲಿಪ್ಯತೇ | ಭೋಜ್ಯಸ್ಯ ಸರ್ವಸ್ಯ ಏಕಸ್ಯ ಭೋಕ್ತುಃ ಭೋಜ್ಯತ್ವಾತ್ | ನ ಹಿ ಯಸ್ಯ ಯೋ ವಿಷಯಃ ಸ ತೇನ ಹೀಯತೇ ವರ್ಧತೇ ವಾ | ನ ಹಿ ಅಗ್ನಿಃ ಸ್ವವಿಷಯಂ ದಗ್ಧ್ವಾ ಕಾಷ್ಠಾದಿ | ತದ್ವತ್ ||

(ಭಾಷ್ಯಾರ್ಥ)

ಮೂರು ಸ್ಥಲಗಳಲ್ಲಿಯೂ ಎಂದರೆ ಎಚ್ಚರ ಮುಂತಾದ (ಮೂರು ಅವಸ್ಥೆಗಳಲ್ಲಿಯೂ) ಸ್ಥೂಲ, ಪ್ರವಿವಿಕ್ತ, ಆನಂದ-ಎಂದು ಮೂರು ಬಗೆಯಾಗಿರುವ ಒಂದೇ ಭೋಜ್ಯವಿದೆಯಲ್ಲ (ಅದು); ಮತ್ತು ವಿಶ್ವ, ತ್ರೈಜಸ, ಪ್ರಾಜ್ಞ-ಎಂಬ (ಮೂರು ಬಗೆಯಾಗಿರುವ) ಭೋಕ್ತನು ಒಬ್ಬನೇ ಇರುವನಲ್ಲ- 'ಅವನೇ ನಾನು' ಎಂದು ಒಬ್ಬನನ್ನೇ ಪ್ರತ್ಯಭಿಜ್ಞೆಯಿಂದ ಅರಿಯುವದರಿಂದಲೂ (ಎಲ್ಲರೂ) ಸಮಾನವಾಗಿ ದ್ರಷ್ಟೃವೇ ಆಗಿರುವದರಿಂದಲೂ (ಒಬ್ಬನೇ ಆಗಿರುವನೆಂದು ಗೊತ್ತಾಗುವದಲ್ಲ)-(ಅವನು), ಈ ಎರಡನ್ನೂ ಭೋಕ್ತೃಗಳೆಂದೂ ಭೋಜ್ಯಗಳೆಂದೂ ಹಲವು ಬಗೆಯಾಗಿ ಭಿನ್ನವಾಗಿರುವ (ಈ ಎರಡನ್ನೂ) ಯಾವನು ಅರಿತುಕೊಳ್ಳುತ್ತಾನೋ ಅವನು ಅನುಭವಿಸಿದರೂ ಲಿಪ್ತನಾಗುವದಿಲ್ಲ. ಏಕೆಂದರೆ ಭೋಜ್ಯವೆಲ್ಲವೂ ಒಬ್ಬ ಭೋಕ್ತೃವಿಗೇ ಭೋಜ್ಯವಾಗಿರುತ್ತದೆ¹. ಯಾವನಿಗೆ ಯಾವದು ವಿಷಯವೋ ಅವನು ಅದರಿಂದ ಕುಂದುವದೂ ಇಲ್ಲ, ಹೆಚ್ಚುವದೂ ಇಲ್ಲ. ಉದಾಹರಣೆಗೆ ಬೆಂಕಿಯು ತನ್ನ ವಿಷಯವಾದ ಕಟ್ಟಿಗೆಯೇ ಮುಂತಾದದ್ದನ್ನು ಸುಟ್ಟರೆ (ಅದರಿಂದ ಹೆಚ್ಚುವದಾಗಲಿ ಕುಂದುವದಾಗಲಿ ಇರುವದಿಲ್ಲ). ಅದರಂತೆಯೇ (ಇದನ್ನು ತಿಳಿಯಬೇಕು)².

1. ಒಬ್ಬನೇ ಆತ್ಮನು ವಿಶ್ವತ್ವೇಷಪ್ರಾಜ್ಞ ರಾಗಿ ಕಾಣುತ್ತಿರುವನೆಂದು ಅರಿತುಕೊಂಡರೆ ಆ ದೃಷ್ಟಿಯಿಂದ ವಿಶ್ವತ್ವಾದಿಗಳು ಆತ್ಮನ ಸ್ವಭಾವವಲ್ಲವೆಂದಾಗುವದರಿಂದ ವಿಶ್ವಾದಿಗಳ ಭೋಗಗಳೂ ಆತ್ಮನಿಗೆ ನಿಜವಾಗಿಲ್ಲವೆಂದೇ ಏರ್ಪಡುತ್ತದೆ. ಈ ಯುಕ್ತಿಯನ್ನು ಕೈಬಿಟ್ಟೇ ವಿಷಯವಾದ ಭೋಜ್ಯದಿಂದ ವಿಷಯವಾದ ಭೋಕ್ತೃವಿಗೆ ಲೇಪವಿಲ್ಲವೆಂದು ಇಲ್ಲಿ ವಾದಿಸಿರುತ್ತದೆ.

2. ಬೆಂಕಿಯು ಕಟ್ಟಿಗೆಯ ಸಂಬಂಧದಿಂದ ಮಾರ್ಪಟ್ಟಂತೆ ತೋರಿವರೂ ಬಿಸಿಬೆಳಕುಗಳ ಸ್ವಭಾವದಿಂದಲೇ ಮೊದಲಿನಂತೆಯೇ ಇರುವಂತೆ ಆತ್ಮನು ಮಾರ್ಪಡುವದಿಲ್ಲ-ಎಂದು ಅಭಿಪ್ರಾಯ. ಭೋಕ್ತೃವು ಒಬ್ಬನೇ ಆದರೆ ಭೋಜ್ಯಾಭೋಜ್ಯವಿಭಾಗವೂ, ಇಲ್ಲವಾದ್ದರಿಂದ ಭೋಜ್ಯಕೃತದೋಷವಿಲ್ಲ-ಎಂದೂ ವ್ಯಾವಹಾರಿಕದೃಷ್ಟಿಯಿಂದ ಯುಕ್ತಿಯನ್ನು ಕೊಡಬಹುದು.

ಪ್ರಾಣಾತ್ಮನಿಂದ ಸೃಷ್ಟಿ, ಸತ್ತಾಯವಾದ

ಪ್ರಭವಃ ಸರ್ವಭಾವಾನಾಂ ಸತಾಮಿತಿ ವಿನಿಶ್ಚಯಃ |

ಸರ್ವಂ ಜನಯತಿ ಪ್ರಾಣಶ್ಚೇತೋಽಂತೂನ್ ಪುರುಷಃ ಪೃಥಕ್ || ೬ ||

೬. ಸತ್ತಾಗಿರುವ ಸರ್ವಭಾವಗಳಿಗೇ ಉತ್ಪತ್ತಿಯು ಎಂದು ನಿಶ್ಚಯವು. ಪ್ರಾಣನೆಂಬ ಪುರುಷನು ಎಲ್ಲವನ್ನೂ ಹುಟ್ಟಿಸುತ್ತಾನೆ, ಚೇತಸ್ಸಿನ ಕಿರಣಗಳನ್ನೂ ಬೇರೆಯಾಗಿ (ಹುಟ್ಟಿಸುತ್ತಾನೆ).

(ಭಾಷ್ಯ)

೨೯. ಸತಾಂ ವಿದ್ಯಮಾನಾನಾಂ ಸ್ವೇನ ಅವಿದ್ಯಾಕೃತನಾಮರೂಪಮಾಯಾ ಸ್ವರೂಪೇಣ ಸರ್ವಭಾವಾನಾಂ ವಿಶ್ವತ್ಯೈಜಸಪ್ರಾಜ್ಞಭೇದಾನಾಂ ಪ್ರಭವಃ ಉತ್ಪತ್ತಿಃ¹ | ವಕ್ಷ್ಯತಿ ಚ-“ ವಂಧ್ಯಾಪುತ್ರೋ ನ ತತ್ತ್ವೇನ ಮಾಯಯಾ ವಾಪಿ ಜಾಯತೇ ” (ಕಾ. ೨-೨೮) ಇತಿ | ಯದಿ ಹಿ ಅಸತಾಮೇವ ಜನ್ಮ ಸ್ಯಾತ್ ಬ್ರಹ್ಮಣಃ ಅವ್ಯವಹಾರ್ಯಸ್ಯ ಗ್ರಹಣದ್ವಾರಾಭಾವಾತ್ ಅಸತ್ತ್ವಪ್ರಸಂಗಃ | ದೃಷ್ಟಂ ಚ ರಜ್ಜುಸರ್ಪಾದೀನಾಮ್ ಅವಿದ್ಯಾಕೃತಮಾಯಾಬೀಜೋತ್ಪನ್ನಾನಾಂ ರಜ್ಜ್ವಾದ್ಯಾತ್ಮನಾ ಸತ್ತ್ವಮ್ | ನ ಹಿ ನಿರಾಸ್ಪದಾ ರಜ್ಜುಸರ್ಪಮೃಗತ್ಯಸ್ಥಿಕಾದಯಃ ಕ್ವಚಿತ್ ಉಪಲಭ್ಯಂತೇ ಕೇನಚಿತ್ | ಯಥಾ ರಜ್ಜ್ವಾಂ ಪ್ರಾಕ್ ಸರ್ಪೋತ್ಪತ್ತೇಃ ರಜ್ಜ್ವಾದ್ಯಾತ್ಮನಾ ಸರ್ಪಃ ಸನ್ನೇವ ಆಸೀತ್, ಏವಂ ಸರ್ವಭಾವಾನಾಮ್ ಉತ್ಪತ್ತೇಃ ಪ್ರಾಕ್ ಪ್ರಾಣಬೀಜಾತ್ಮನೈವ ಸತ್ತ್ವಮ್ | ಇತ್ಯತಃ ಶ್ರುತಿರಪಿ ವಕ್ತಿ-“ ಬ್ರಹ್ಮೈವೇದಮ್ ” (ಮುಂ. ೨-೨-೧೧), “ ಆತ್ಮೈವೇದಮಗ್ರ ಆಸೀತ್ ”² (ಬೃ. ೧-೪-೧) ಇತಿ ||

(ಭಾಷ್ಯಾರ್ಥ)

ಸತ್ತಾಗಿರುವ ಎಂದರೆ ಇದ್ದೇ ಇರುವ ಸರ್ವಭಾವಗಳಿಗೂ ಎಂದರೆ ವಿಶ್ವ, ತೈಜಸ, ಪ್ರಾಜ್ಞ-ಎಂದು ಭಿನ್ನ ಭಿನ್ನವಾಗಿರುವ (ಎಲ್ಲಾ ಜೀವರುಗಳಿಗೂ) ಪ್ರಭವವು ಎಂದರೆ ಉತ್ಪತ್ತಿಯು (ಎಂದು ನಿಶ್ಚಯವು). “ ವಂಧ್ಯಾಪುತ್ರನು ತತ್ತ್ವದಿಂದಲಾಗಲಿ, ಮಾಯೆಯಿಂದಲಾಗಲಿ ಹುಟ್ಟುವದಿಲ್ಲ ” (೨-೨೮) ಎಂದು ಮುಂದೆ (ಕಾರಿಕಾಕಾರರು) ಹೇಳಿಯೂ ಇರುತ್ತಾರೆ. **ಅಸತ್ತಾದ (ವಿಶ್ವಾದಿಗಳೇ) ಹುಟ್ಟುವದಾಗಿದ್ದರೆಯಾವ ವ್ಯವಹಾರಕ್ಕೂ ಸಿಕ್ಕದ ಬ್ರಹ್ಮವನ್ನು ಅರಿಯುವದಕ್ಕೆ ದ್ವಾರವೇ**

1. “ ಇತಿ ವಿನಿಶ್ಚಯಃ ” ಎಂಬ ಮಾತುಗಳನ್ನು ಭಾಷ್ಯದಲ್ಲಿ ಬಿಟ್ಟುಬಿಟ್ಟಿದೆ.
 2. ಈ ಶ್ರುತಿಯ ವಿಷಯಕ್ಕೆ ಅನುವಾದವನ್ನೂ ಟಿಪ್ಪಣಿಯನ್ನೂ ನೋಡಿ.

ಇಲ್ಲದೆ (ಅದು) ಇಲ್ಲವೆಂದೇ ಆಗಬೇಕಾಗುವದು¹. ಹಗ್ಗದ ಹಾವೇ ಮುಂತಾದ ಅವಿದ್ಯಾಕೃತಮಾಯಾಬೀಜದಿಂದ ಹುಟ್ಟಿದ² (ಪದಾರ್ಥಗಳು) ಹಗ್ಗವೇ ಮುಂತಾದ ರೂಪದಿಂದ (ಇರುವದು) ಕಂಡುಬರುತ್ತಲೂ ಇದೆ. ಹಗ್ಗದ ಹಾವು, ಬಿಸುಲಕುದುರೆ-ಮುಂತಾದವುಗಳು ಯಾವ ಅಸ್ವದವೂ³ ಇಲ್ಲದೆ ಇರುವ ಸನ್ನು ಯಾರೂ ಕಂಡದ್ದಿಲ್ಲ. ಹಗ್ಗದಲ್ಲಿ ಹಾವು ಹುಟ್ಟುವ ಮುಂಚೆ ಹಾವು ಹಗ್ಗದ ಸೂಪದಿಂದ ಸತ್ತಾಗಿಯೇ ಹೇಗೆ ಇದ್ದುಕೊಂಡಿರುವದೋ, ಹಾಗೆಯೇ ಎಲ್ಲಾ ಭಾವಗಳೂ ಹುಟ್ಟುವ ಮೊದಲು ಪ್ರಾಣನೆಂಬ ಬೀಜರೂಪದಿಂದಲೇ ಸತ್ತಾಗಿರುವವು. ಆದ್ದರಿಂದಲೇ ಶ್ರುತಿಯೂ “ಇದು ಬ್ರಹ್ಮವೇ” (ಮುಂ. ೨-೨-೧೧) ಇದು ಮೊದಲು ಆತ್ಮನೇ ಆಗಿತ್ತು”⁴ (ಬೃ. ೧-೪-೧?) ಎಂದು ಹೇಳುತ್ತಿದೆ.

(ಭಾಷ್ಯ)

೩೦. ಸರ್ವಂ ಜನಯತಿ ಪ್ರಾಣಃ | ಚೇತೋಽಂಶೂನ್ ಅಂಶವ ಇವ ರವೇಃ ಚಿದಾತ್ಮಕಸ್ಯ ಪುರುಷಸ್ಯ ಚೇತೋರೂಪಾ (ಅಂಶವಃ?) ಜಲಾರ್ಕಸಮಾಃ ಪ್ರಾಜ್ಞಾತ್ಮೈಜಸವಿಪ್ರಭೇದೇನ ದೇವಮನುಷ್ಯತೀರ್ಯಗಾದಿ ದೇಹಭೇದೇಷು ವಿಭಾವ್ಯಮಾನಾಃ ಚೇತೋಽಂಶವಃ ಯೇ, ತಾನ್ ಪುರುಷಃ ಸೃಥಕ್ ವಿಷಯಭಾವವಿಲಕ್ಷಣಾನ್

1. ಕಾರ್ಯವು ಮೊದಲೂ ಈಗಲೂ ಅಸತ್ತೇ ಎಂಬ ಶೂನ್ಯವಾದಿಗಳ ಮತವನ್ನು ಹಿಂದಿನ ವಾಕ್ಯದಲ್ಲಿಯೇ ತಿರಸ್ಕರಿಸಿದ್ದಾಯಿತು. ಮೊದಲು ಅಸತ್ತಾಗಿರುವ ಕಾರ್ಯವು ಈಗ ಸತ್ತಾಗಿ ಉಂಟಾಗಿದೆ ಎಂಬ ನೈತೇಷಿಕರ ಮತದಲ್ಲಿ ಬ್ರಹ್ಮವು ಸ್ವತಃ ಅನ್ಯವಹಾರ್ಯವಾಗಿರುವದರಿಂದಲೂ, ಈಗ ಇರುವ ಕಾರ್ಯಕ್ಕೂ ಬ್ರಹ್ಮಕ್ಕೂ ಯಾವ ಸಂಬಂಧವೂ ಇಲ್ಲದ್ದರಿಂದಲೂ, ಬ್ರಹ್ಮವನ್ನು ತಿಳಿಯುವದಕ್ಕೆ ಶ್ರುತಿಯು ಜ್ಞಾನೋಪದೇಶವನ್ನು ಮಾಡಿದ್ದು ವ್ಯರ್ಥವಾಗುವದು-ಎಂದು ಈಗ ಹೇಳಿದೆ (ಗೀ. ಭಾ. ೧೮-೪೮ ನೋಡಿ).

2. “ಅವಿದ್ಯೆಯಿಂದ ಎಂದರೆ ಅನಿರ್ವಾಚ್ಯವಾದ ಅನಾದ್ಯಜ್ಞಾನದಿಂದ ಕೃತವಾಗಿರುವ ಮತ್ತು ಮಾಯಾಬೀಜದಿಂದ ಹುಟ್ಟಿರುವ” ಎಂಬ ಅ|| ವ್ಯಾಖ್ಯಾನವು ದೃಷ್ಟಾಂತವನ್ನೇ ನಾದಗ್ರಸ್ತವನ್ನಾಗಿ ಮಾಡುವದರಿಂದ ಒಪ್ಪತಕ್ಕದ್ದಲ್ಲ. ಹಗ್ಗದಲ್ಲಿ ತಪ್ಪುತಿಳಿವಳಿಕೆಯಿಂದ ಕಲ್ಪಿತವಾದ ಹಾವಿನ ಅವಯವಗಳಿರುವನೆಂದು ಛಾಂ. ಭಾ. ೬-೨-೨ ರಲ್ಲಿ ಹೇಳಿರುವದನ್ನು ನೋಡಿರಿ.

3. ಈಗಿನ ವೇದಾಂತಿಗಳು ಇದನ್ನು ಅಧಿಷ್ಠಾನವೆನ್ನುವರು.

4. ಈ ಶ್ರುತಿಯು ಪ್ರಜಾಪತಿವಾಕ್ಯವೆಂದು ಬೃಹದಾರಣ್ಯಕಭಾಷ್ಯದಲ್ಲಿದೆ. ಆದ್ದರಿಂದ “ಆತ್ಮಾ ನಾ ಇದಮೇಕ ಏವಾಗ್ರ ಆಸೀತ್” ಎಂಬ ಐತರೇಯಶ್ರುತಿಯನ್ನು ಲೇಖಕರು ಹೀಗೆ ತಪ್ಪಾಗಿ ಬರೆದುಕೊಂಡಿದ್ದಾರೆಂದೋ ಅಥವಾ ಭಾಷ್ಯದಲ್ಲಿ ಶ್ರುತ್ಯರ್ಥವು ಮಾತ್ರ ಇದೆಯೆಂದೋ ಕಲ್ಪಿಸಬೇಕು.

5. ನಾ|| ಕಾ|| ಪಾಠ; ಅ|| ಪಾಠದಲ್ಲಿ “ಮನುಷ್ಯ” ಇಲ್ಲ.

ಅಗ್ನಿ ಸ್ಫುಲಿಂಜನತ್ ಸಲಕ್ಷಣಾನ್ ಜಲಾರ್ಕವಚ್ಚ ಜೀವಲಕ್ಷಣಾಂಸ್ತು ಇತರಾನ್ ಸರ್ವಭಾವಾನ್ ಪ್ರಾಣಃ ಬೀಜಾತ್ಮಾ ಜನಯತಿ | “ಯಥೋರ್ಣನಾಭಿಃ....ಯಥಾಗ್ನೀಃ ಕ್ಷುದ್ರಾ ವಿಸ್ಫುಲಿಂಜಾಃ (ಬೃ. ೨-೧-೨೦) ಇತ್ಯಾದಿಶ್ರುತೇಃ ||¹

(ಭಾಷ್ಯಾರ್ಥ)

“ಪ್ರಾಣನೆಂಬ (ಪುರುಷನು) ಎಲ್ಲವನ್ನೂ ಹುಟ್ಟಿಸುತ್ತಾನೆ.” ಜೀತೋಕ್ತು ಗಳನ್ನು-ಎಂದರೆ ಸೂರ್ಯನ ಕಿರಣಗಳಂತೆ ಚಿದ್ರೂಪನಾಗಿರುವ ಪುರುಷನ ಜೈತನ್ಯ ರೂಪವಾದ ಕಿರಣಗಳು, ಪ್ರಾಜ್ಞ,² ತೈಜಸ, ವಿಶ್ವ-ಎಂಬ ಭೇದದಿಂದ ದೇವತೆಗಳು, ಮನುಷ್ಯರು, ಪಶುಗಳು-ಮುಂತಾದ ಬೇರೆಬೇರೆಯ ದೇಹಗಳಲ್ಲಿ ತಿಳಿಯಬರುವ ನೀರಿನಲ್ಲಿ ಕಾಣುವ ಸೂರ್ಯಪ್ರತಿಬಿಂಬಗಳಂತಿರುವ ಜೈತನ್ಯದ ಕಿರಣಗಳಿರುವವಲ್ಲ, ಅವನ್ನು-ಬೇರೆಯಾಗಿ ಎಂದರೆ ವಿಸಯರೂಪವಾದ ಭಾವಗಳಿಗಿಂತ ವಿಲಕ್ಷಣವಾಗಿ ಬೆಂಕಿಯ ಕಿಡಿಗಳಂತೆಯೂ, ನೀರಿನ ಸೂರ್ಯಪ್ರತಿಬಿಂಬಗಳಂತೆಯೂ³ ತನ್ನ ಸ್ವಭಾವದವರೇ ಆಗಿರುವ ಜೀವರೂಪವಾಗಿರುವ (ಭಾವಗಳನ್ನೂ) ಮಿಕ್ಕ ಎಲ್ಲಾ ಭಾವಗಳನ್ನೂ ಪ್ರಾಣನು ಎಂದರೆ ಜೀವಾತ್ಮನು ಹುಟ್ಟಿಸುತ್ತಾನೆ. “ಜೇಡರ ಹುಳು ಹೇಗೆ (ನೂಲಿನಿಂದ ಮುಂದಕ್ಕೆ ಬರುತ್ತದೆಯೋ)....ಬೆಂಕಿಯಿಂದ ಸಣ್ಣ ಕಿಡಿಗಳು (ಹೇಗೆ ಹೊರಟು ಬರುವವೋ)” (ಬೃ. ೨-೧-೨೦)-ಮುಂತಾದ ಶ್ರುತಿಯು⁴ ಇದಕ್ಕೆ ಪ್ರಮಾಣವು.

1 ನೊದಲನೆಯ ಶ್ರುತಿಯು ಭಾಗವು ಮುಂ. ೧-೧-೨ ರಲ್ಲಿಯೂ ಇದೆ; ಅದರೇ ಇನ್ನೆರಡೂ ಬೃಹದಾರಣ್ಯಕವಚನದಲ್ಲಿಯೇ ಇರುವದರಿಂದಲೂ “ಶ್ರುತೇಃ” ಎಂದು ಏಕ ವಚನವಿರುವದರಿಂದಲೂ ಒಂದೇ ವಾಕ್ಯವೆಂದು ಕಲ್ಪಿಸಲಾಗಿದೆ.

2. ಪ್ರಾಜ್ಞನಲ್ಲಿ ವಿಶೇಷವಿಲ್ಲದಿರುವದರಿಂದಲೂ, ಪ್ರಾಜ್ಞನೇ ಪ್ರಾಣನಾಗಿರುವದ ರಿಂದಲೂ ಇಲ್ಲಿ ತೈಜಸವಿಶ್ವರೆಂದಿಷ್ಟೇ ಇದ್ದರೆ ಸಾಲದೆ? -ಎಂದು ಶಂಕಿಸಬೇಕಾದದ್ದಿಲ್ಲ. ಏಕೆಂದರೆ ಆಯಾ ಜೀವನ ದೃಷ್ಟಿಯಿಂದ ಅವನವನ ಸುಷುಪ್ತಿಯು ಬೇರೆಯೇ ಆಗಿರುತ್ತದೆ.

3. ಜೀವರುಗಳು ಬ್ರಹ್ಮವೇ ಅಲ್ಲ, ಬ್ರಹ್ಮಕ್ಕಿಂತ ತೀರ ಭಿನ್ನರೂ ಅಲ್ಲ, ಜಲಾರ್ಕ ಗಳಂತೆ ಅಭಾಸಮಾತ್ರರಾಗಿರುತ್ತಾರೆಂದು ಸೂ. ಭಾ. ೨-೩-೫೦ ರಲ್ಲಿ ಹೇಳಿದೆ.

4. ಈ ಬೀಜಾತ್ಮನಿಂದ ಪ್ರಾಣಗಳು, ಲೋಕಗಳು, ದೇವತೆಗಳು, ಭೂತಗಳು- ಹುಟ್ಟುತ್ತವೆ ಎಂದು ಶ್ರುತಿಯು ಅರ್ಥ. ಮೂಢ್ಯಂದಿನಪಾಠದಲ್ಲಿ ಆತ್ಮರುಗಳೂ (ವಿಶ್ವಾದಿಗಳೂ) ಹುಟ್ಟುತ್ತಾರೆಂದಿದೆ.

ಸೃಷ್ಟಿ ಪರಮಾರ್ಥವಲ್ಲ

ವಿಭೂತಿಂ ಪ್ರಸವಂ ತ್ವನ್ನೇ ಮನ್ಯಂತೇ ಸೃಷ್ಟಿಚಿಂತಕಾಃ |

ಸ್ವಪ್ನಮಾಯಾಸರೂಪೇತಿ ಸೃಷ್ಟಿರನ್ಯೈರ್ವಿಕಲ್ಪಿತಾ || ೭ ||

೭. ಕೆಲವರು ಸೃಷ್ಟಿಚಿಂತಕರು ಸೃಷ್ಟಿಯು ವಿಭೂತಿ ಎಂದು ಬಗೆಯುವರು. ಅದು ಸ್ವಪ್ನಮಾಯಾಸರೂಪವೆಂದು ಮತ್ತೆ ಕೆಲವರು ವಿಕಲ್ಪಿಸುವರು.

(ಭಾಷ್ಯ)

೩೧. ವಿಭೂತಿಃ ವಿಸ್ತಾರಃ ಈಶ್ವರಸ್ಯ ಸೃಷ್ಟಿಃ ಇತಿ ಸೃಷ್ಟಿಚಿಂತಕಾಃ ಮನ್ಯಂತೇ | ನ ತು ಪರಮಾರ್ಥಚಿಂತಕಾನಾಂ ಸೃಷ್ಟ್ವಾ ಆದರಃ ಇತ್ಯರ್ಥಃ | “ಇಂದ್ರೋ ಮಾಯಾಭಿಃ ಪುರುರೂಪ ಈಯತೇ” (ಬೃ. ೨-೫-೧೯) ಇತಿ ಶ್ರುತೇಃ | ನ ಹಿ ಮಾಯಾವಿನಂ ಸೂತ್ರಮ್ ಆಕಾಶೇ ನಿಕ್ಷಿಪ್ಯ ತೇನ ಸಾಯುಧಮ್ ಆರುಹ್ಯ ಚಕ್ಷುರ್ಗೋಚರತಾಮ್ ಅತಿಶ್ರೇಯುಧೈನ ಖಣ್ಡಶಕ್ತಿನ್ಮಂ ಪತಿತಂ ಸ್ವನರುತ್ತಿತಂ ಚ ಪಶ್ಯತಾಂ ತತ್ಕೃತಮಾಯಾ^೧ ಸತತ್ತ್ವಚಿಂತಾಯಾಮ್ ಆದರಃ ಭವತಿ | ತಥೈವ ಅಯಂ ಮಾಯಾವಿನಃ ಸೂತ್ರಪ್ರಸಾರಣಸಮಃ ಸುಷುಪ್ತಸ್ವಪ್ನಾದಿವಿಕಾಸಃ | ತದಾರೂಢಮಾಯಾವಿಸಮಶ್ಚ ತತ್ಸ್ಥಃ ಪ್ರಾಜ್ಞತ್ವೈಜಸಾದಿಃ | ಸೂತ್ರತದಾರೂಢಾಭ್ಯಾಮ್ ಅನ್ಯಃ ಪರಮಾರ್ಥಮಾಯಾವೀ ಸ ಏವ ಭೂಮಿಷ್ಯಃ ಮಾಯಾಚ್ಚನ್ನಃ ಅದೃಶ್ಯಮಾನ ಏವ ಸ್ಥಿತಃ ಯಥಾ, ತಥಾ ತುರೀಯಾಖ್ಯಂ ಪರಮಾರ್ಥತತ್ತ್ವಮ್ | ಅತಃ ತಚ್ಚಿಂತಾಯಾಮೇವ ಆದರೋ ಮುಮುಕ್ಷೂಣಾಮ್ ಆರ್ಯಾಣಾಂ ನ ನಿಷ್ಪಯೋಜನಾಯಾಂ ಸೃಷ್ಟ್ವಾ ಆದರಃ ಇತ್ಯತಃ ಸೃಷ್ಟಿಚಿಂತಕಾನಾಮೇವ ಏತೇ ವಿಕಲ್ಪಾ ಇತ್ಯಾಹ^೨ | ಸ್ವಪ್ನಮಾಯಾಸರೂಪೇತಿ | ಸ್ವಪ್ನಸರೂಪಾ^೩ ಮಾಯಾಸರೂಪಾ ಚ ಇತಿ ||

1. “ಮಾಯಾದಿ” ಎಂಬ ಪಾಠದಲ್ಲಿ ‘ಆದಿ’ ಹೆಚ್ಚು.

2. ‘ಇತ್ಯತಃ ಅಹ’ ಎಂಬ ಬೇರೆಯ ಪಾಠವನ್ನು ಕೆಲವರು ತೆಗೆದುಕೊಂಡಿದ್ದಾರೆ ಅದೂ ಅಗಬಹುದು. ಆದರೆ ಟೀಕೆಯ ಈ ಪಾಠವು ಟೀಕೆಯ ಮುಂದಿನ ವಾಕ್ಯದ ಅಭಿಪ್ರಾಯಕ್ಕೆ ವಿರುದ್ಧವಾಗಿದೆ.

3. ‘ಸ್ವಪ್ನರೂಪಾ’ ಎಂಬುದು ‘ಸ್ವಪ್ನಸರೂಪಾ’ ಎಂಬುದರ ಬದಲು ಬಿದ್ದಿದೆ ಎಂದು ತೋರುವುದು.

(ಭಾಷ್ಯಾರ್ಥ)

ಸೃಷ್ಟಿಯು ಈಶ್ವರನ ವಿಭೂತಿಯು ಎಂದರೆ ವಿಸ್ತಾರವು¹-ಎಂದು ಕೆಲವರು ಸೃಷ್ಟಿಚಿಂತಕರು ಬಗೆಯುವರು ; ಇಷ್ಟೇ ಹೊರತು ಪರಮಾರ್ಥಚಿಂತಕರಿಗೆ ಸೃಷ್ಟಿಯಲ್ಲಿ ಆದರವಿಲ್ಲ² ಎಂದರ್ಥ. “ ಇಂದ್ರನು ಮಾಯೆಗಳಿಂದ ಬಹುರೂಪನಾಗಿ ಕಾಣುತ್ತಾನೆ ” (ಬೃ. ೨-೫-೧೯) ಎಂಬ ಶ್ರುತಿ ಇದಕ್ಕೆ ಪ್ರಮಾಣವು. ಆಕಾಶದಲ್ಲಿ ನೂಲೇಣಿಯನ್ನು ಹಾಕಿ, ಆಯುಧಗಳೊಡನೆ ಅದನ್ನು ಹತ್ತಿ, ಕಣ್ಣಿಗೆ ಕಾಣದಂತಾಗಿ (ಅಲ್ಲಿ) ಯುದ್ಧದಲ್ಲಿ ತುಂಡುತುಂಡಾಗಿ ಕತ್ತರಿಸಿಕೊಂಡು ಬಿದ್ದು ಮತ್ತೆ ಏಳುವ ಮಾಯಾವಿಯನ್ನು ನೋಡುವವರಿಗೆ ಆತನು ಮಾಡಿದ ಮಾಯೆಯ ನಿಜವನ್ನು ವಿಚಾರಿಸಿ (ಅರಿತು ಕೊಳ್ಳು) ವದರಲ್ಲಿ ಆದರವೇನೂ ಉಂಟಾಗುವದಿಲ್ಲವಷ್ಟೆ³. ಹಾಗೆಯೇ ತನಿನಿದ್ರೆ, ಕನಸು-ಮುಂತಾದ (ರೂಪದಿಂದ) ಹರಡಿಕೊಂಡಿರುವ (ಈ ಜಗತ್ತು) ಮಾಯಾವಿಯು ನೂಲೇಣಿಯನ್ನು ಹಾಕಿದಂತೆ ಇರುವದು. ಅದರಲ್ಲಿರುವ ಪ್ರಾಜ್ಞ, ತ್ರೈಜಸ-ವೇದಲಾದವರು ಆ (ನೂಲೇಣಿಯನ್ನು) ಹತ್ತಿದ ಮಾಯಾವಿಗಳಂತೆ. ನೂಲೇಣಿ ಅದನ್ನೇರಿದ ಮಾಯಾವಿ-ಈ ಎರಡಕ್ಕೂ ಬೇರೆಯಾಗಿ ನಿಜವಾದ ಮಾಯಾವಿಯು ಮಾಯೆಯಿಂದ ತನ್ನನ್ನು ಮರೆಮಾಡಿಕೊಂಡು ತಾನೇ (ಯಾರಿಗೂ) ಕಾಣಿಸದೆ ನೆಲದ ಮೇಲೆ ಹೇಗೆ ಇದ್ದುಕೊಂಡಿರುವನೋ ಅದರಂತೆ ಪರಮಾರ್ಥವಾದ ತುರಿಯವು (ಇರುವದು)⁴. ಆದ್ದರಿಂದ ಆರ್ಯರಾದ ಮುಮುಕ್ಷುಗಳಿಗೆ ಅದರ ವಿಚಾರದಲ್ಲಿಯೇ ಆದರವಿರುವದೇ ಹೊರತು ಸಿಷ್ಟಯೋಜನವಾದ⁵ ಸೃಷ್ಟಿಯಲ್ಲಿ ಆದರವಿರುವದಿಲ್ಲ

1. ಈಶ್ವರನೇ ಸೃಷ್ಟಿಯ ರೂಪದಲ್ಲಿ ಹರಡಿಕೊಂಡಿರುತ್ತಾನೆ. ಈ ಕಾರಿಕೆಯು ವಿಸಯವಾಗಿ ಪೀಠಿಕೆಯನ್ನು ನೋಡಿ.

2. ಏಕೆಂದರೆ ಸೃಷ್ಟಿಯು ಪರಮಾರ್ಥವಲ್ಲ ; ಆತ್ಮನೇ ಪರಮಾರ್ಥ. ಈಶ್ವರನಾದ ಆತ್ಮನೊಬ್ಬನೇ ಅವಿದ್ಯಾಕೃತವಾದ ತಪ್ಪುತಿಳಿವಳಿಕೆಗಳಿಂದ ಬೇರೆಬೇರೆಯಾಗಿ ಕಾಣಿಸುತ್ತಿರುವನು-ಎಂಬರ್ಥದ ಬೃಹವಾರಣ್ಯಕಶ್ರುತಿಯನ್ನು ಇದಕ್ಕೆ ಆಧಾರವಾಗಿ ಉದಾಹರಿಸಿದೆ.

3. ಮಾಯೆಯು ಎಂದರೆ ಮಾಯಾವಿಯು ಸೃಷ್ಟಿಸಿದ ಹುಸಿತೋರಿಕೆಯ ಪದಾರ್ಥವು ಏತರಿಂದಾಗಿದೆ, ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ,- ಎಂದು ಮುಂತಾಗಿ ವಿಚಾರಿಸುವ ಲೋಚಿಗೆ ಹೋಗುವದಿಲ್ಲ. ಅದೆಲ್ಲ ಮಾಯೆ ಎಂದು ಉದಾಹರಿಸಿರಾಗಿರುತ್ತಾರೆ .

4. ತುರಿಯವೊಂದೇ ಅವಸ್ಥೆಗಳಾಗಿಯೂ, ಪ್ರಾಜ್ಞಾದಿಗಳಾಗಿಯೂ ಅವಿದ್ಯೆಯಿಂದ ತೋರುತ್ತಿರುವದು. ಈ ಮಾಯಾವಿಯ ದೃಷ್ಟಾಂತವನ್ನು ಸೂ. ಭಾ. ೧-೧-೧೭. ಭಾ. ಭಾ. ೬೧ ಇವುಗಳಲ್ಲಿಯೂ ಕೊಟ್ಟಿದೆ.

5. ಸೃಷ್ಟಿಗೆ ಫಲವನ್ನು ಎಲ್ಲಿಯೂ ಹೇಳಿಲ್ಲವಾದ್ದರಿಂದ ಅದರಲ್ಲಿ ಶ್ರುತಿಗೆ ತಾತ್ಪರ್ಯವಿಲ್ಲ.

ಆದ್ದರಿಂದ ಸೃಷ್ಟಿಚಿಂತಕರವೇ ಈ ವಿಕಲ್ಪಗಳು ಎಂದು¹ ಹೇಳಿದೆ. “ ಸ್ವಪ್ನ ಮಾಯಾ ಸರೂಪವೆಂದು ” ಎಂದರೆ ಕನಸಿಗೆ ಸಮಾನವಾದ ರೂಪವುಳ್ಳದ್ದು, ಮಾಯೆಗೆ ಸಮಾನವಾದ ರೂಪವುಳ್ಳದ್ದು² (ಎಂದರ್ಥ.)

ಇಚ್ಛಾಮಾತ್ರಂ ಪ್ರಭೋಃ ಸೃಷ್ಟಿರಿತಿ ಸೃಷ್ಟೌ ನಿನಿಶ್ಚಿತಾಃ |

ಕಾಲಾತ್ ಪ್ರಸೂತಿಂ ಭೂತಾನಾಂ ಮನ್ಯನ್ತೇ ಕಾಲಚಿಂತಕಾಃ || ೮ ||

೮. ಸೃಷ್ಟಿಯು ಪ್ರಭುವಿನ ಇಚ್ಛಾಮಾತ್ರವು ಎಂದು ಸೃಷ್ಟಿಯಲ್ಲಿ ನಿಶ್ಚಯಬುದ್ಧಿಯುಳ್ಳವರೆನ್ನುವರು. ಕಾಲಚಿಂತಕರು ಭೂತಗಳ ಸೃಷ್ಟಿಯು ಕಾಲದಿಂದ ಎಂದು ಬಗೆಯುವರು.

(ಭಾಷ್ಯ)

೩೨. ಇಚ್ಛಾಮಾತ್ರಂ ಪ್ರಭೋಃ ಸತ್ಯಸಜ್ಜಲ್ಪತ್ವಾತ್ | ಸೃಷ್ಟಿಃ ಘಟಾದಿಃ ಸಜ್ಜಲ್ಪನಾಮಾತ್ರಂ ನ ಸಜ್ಜಲ್ಪನಾತಿರಿಕ್ತಮ್ | ಕಾಲಾದೇವ ಸೃಷ್ಟಿರಿತಿ ಕೇಚಿತ್ ||

(ಭಾಷ್ಯಾರ್ಥ)

ಪ್ರಭುವು ಸತ್ಯಸಂಕಲ್ಪನಾದ್ದರಿಂದ ಇಚ್ಛಾಮಾತ್ರವು. ಸೃಷ್ಟಿಯು ಎಂದರೆ ಘಟನೇ ಮುಂತಾದದ್ದು ಬರಿಯ ಸಂಕಲ್ಪವೇ, ಸಂಕಲ್ಪಕ್ಕಿಂತ ಬೇರೆಯಿಲ್ಲ³ (ಎಂದು ಕೆಲವರು). ಕಾಲದಿಂದಲೇ ಸೃಷ್ಟಿಯೆಂದು ಕೆಲವರು.⁴

1. ‘ ಇತ್ಯತಃ ’ ಎಂಬ ಪಾದಕ್ಕೆ ‘ ಎಂಬ ಕಾರಣದಿಂದ ’ ಎಂದು ಅರ್ಥ. ಈ ಪಾಠದಲ್ಲಿ “ ಸ್ವಪ್ನ ಮಾಯಾಸರೂಪಾ ” ಎಂಬುದು ಸಿದ್ಧಾಂತವೆಂಬುದು ಸ್ಪಷ್ಟವಾಗಿದೆ.

2. ಕನಸಿನ ಪದಾರ್ಥಗಳೂ ಮಾಯೆಯೂ ಸತ್ಯವೆಂಬವರ ಮತವನ್ನು ಉತ್ತರಾರ್ಧದಲ್ಲಿ ಹೇಳಿದೆ-ಎಂಬುದು ಆ|| ಟೀಕಾಕಾರನ ಮತ; ಆದರೆ ಇಲ್ಲಿಯೇ ಆಚಾರ್ಯರು ಮಾಯಾದೃಷ್ಟಾಂತವನ್ನು ಉದಾಹರಿಸಿರುವುದರಿಂದಲೂ ವೈತಘೃಶ್ರಕರಣದಲ್ಲ (೨-೩೧) ಕಾರಿಕೆಯಲ್ಲಿಯೇ ಈ ಎರಡು ಮತಗಳೂ ವೈದಿಕವೆಂದು ಹೇಳಿರುವುದರಿಂದಲೂ ಟೀಕೆಯನ್ನು ಒಪ್ಪಬೇಕಾದದ್ದಿಲ್ಲ. ‘ ಏತೇ ವಿಕಲ್ಪಾಃ ’ ಎಂಬ ಬರುವಚನಪ್ರಯೋಗವನ್ನು ಮುಂದಿನ ಕಾರಿಕೆಯ ಇಚ್ಛೆ, ಕಾಲ-ಎಂಬ ಪಕ್ಷಗಳನ್ನು ಸೇರಿಸಿ ಹೊಂದಿಸಬೇಕು.

3. ಇದಕ್ಕೆ ಈಶ್ವರನ ಸಂಕಲ್ಪಕ್ಕಿಂತ ಬೇರೆಯ ಉಪಾದಾನವಿಲ್ಲ ಎಂದರ್ಥ.

4. ವಸ್ತುಗಳ ಸೃಷ್ಟಿಸ್ಥಿತಿಯುಗಳು ಕಾಲದಲ್ಲಿಯೇ ಆಗುವದು ಕಂಡಿದೆ. ಆದರೆ ಕಾಲದ ಜನ್ಮನಾಶಗಳನ್ನು ಕಲ್ಪಿಸುವದಕ್ಕೂ ಆಗುವದಿಲ್ಲ ಆದ್ದರಿಂದ ಕಾಲವೇ ಜಗತ್ಕಾರಣವು ಎಂದರ್ಥ.

ಭೋಗಾರ್ಥಂ ಸೃಷ್ಟಿರಿತ್ಯನ್ತೇ ಕ್ರೇಡಾರ್ಥಮಿತಿ ಚಾಪರೇ |

ದೇವಸ್ಯೈಷ ಸ್ವಭಾವೋಽಯಮಾಪ್ತಕಾಮಸ್ಯ ಕಾ ಸ್ಪೃಹಾ || ೯ ||

೯. ಭೋಗಕ್ಕಾಗಿ ಸೃಷ್ಟಿಯಾಗಿರುವದೆಂದು ಕೆಲವರು ; ಕ್ರೇಡೆಗಾಗಿ ಎಂದು ಕೆಲವರು ; ಆ ಇದು ದೇವನ ಸ್ವಭಾವವು ; ಆಪ್ತಕಾಮನಿಗೆ ಇಚ್ಛೆಯೇನು ?

(ಭಾಷ್ಯ)

೨೨. ಭೋಗಾರ್ಥಂ ಕ್ರೇಡಾರ್ಥಮ್ ಇತಿ ಚ ಅನ್ಯೇ ಸೃಷ್ಟಿಂ ಮನ್ಯಂತೇ | ಅನಯೋಃ ಪಕ್ಷಯೋಃ ದೂಷಣಮ್ ದೇವಸ್ಯೈಷ ಸ್ವಭಾವೋಽಯಮ್ ಇತಿ | ದೇವಸ್ಯ ಸ್ವಭಾವಪಕ್ಷಮ್ ಅಶ್ರಿತ್ಯ ಸರ್ವೇಷಾಂ ವಾ ಪಕ್ಷಾಣಾಮ್ “ಆಪ್ತಕಾಮಸ್ಯ ಕಾ ಸ್ಪೃಹಾ” ಇತಿ | ನ ಹಿ ರಜ್ಜ್ವಾದೀನಾಮ್ ಅವಿದ್ಯಾಸ್ವಭಾವವ್ಯತಿರೇಕೇಣ ಸರ್ವಾದ್ಯಾಭಾಸತ್ಪ್ರೇ ಕಾರಣಂ ಶಕ್ಯಂ ವಕ್ತುಮ್ ||

(ಭಾಷ್ಯಾರ್ಥ)

ಸೃಷ್ಟಿಯು (ಈಶ್ವರನ) ಭೋಗಕ್ಕಾಗಿ (ಆದದ್ದೆಂದೂ) ಆಟಕ್ಕಾಗಿ ಆದದ್ದೆಂದೂ ಕೆಲವರು ಬಗೆಯುವರು. ಈ ಎರಡು ಪಕ್ಷಗಳಲ್ಲಿಯೂ ದೋಷವನ್ನು ಹೇಳುವದಕ್ಕೆ “ಇದು ದೇವನ ಸ್ವಭಾವವು” ಎಂದಿದೆ. ಅಥವಾ ದೇವನ ಸ್ವಭಾವವೆಂಬ ಪಕ್ಷವನ್ನು ಆಶ್ರಯಿಸಿ (ನೀಲಿ ಹೇಳಿರುವ ಮಿಕ್ಕ) ಎಲ್ಲಾ ಪಕ್ಷಗಳನ್ನೂ “ಆಪ್ತಕಾಮನಿಗೆ ಇಚ್ಛೆಯೇನು ?”-ಎಂದು ಖಂಡಿಸಿದೆ (ಎಂದಾದರೂ ತಿಳಿಯಬಹುದು) ಹಗ್ಗನೇ ಮುಂತಾದವುಗಳು ಹಾವು ಮುಂತಾದ ರೂಪದಲ್ಲಿ ತೋರುವದಕ್ಕೆ ಅವಿದ್ಯಾ ಸ್ವಭಾವವನ್ನು ಬಿಟ್ಟಿರೆ^೨ (ಬೇರೆ ಯಾವ) ಕಾರಣವನ್ನೂ ಹೇಳುವದಕ್ಕೆ ಆಗುವದೇ ಇಲ್ಲ.

1. ಶ್ರೇತಾಶ್ಚತರೋಪನಿಷತ್ತಿನಲ್ಲಿ (೬-೧) ಪ್ರಪಂಚವು ಸ್ವಭಾವದಿಂದಲೇ ಸೃಷ್ಟವಾಗುತ್ತದೆ-ಎಂಬ ಪಕ್ಷವನ್ನು ನಿರಾಕರಿಸಿದೆ, ಸೃಷ್ಟ್ಯವಿನ ಸ್ವಭಾವದ ಪಕ್ಷವನ್ನಲ್ಲ. ಹೀಗೆಯೇ ಬೃ. ಸೂ. ೨-೧-೨೨ರಲ್ಲಿ ಪ್ರಯೋಜನವನ್ನೇನೂ ಬಯಸದೆ ಸೃಷ್ಟಿಸುವದು ಈಶ್ವರನ ಸ್ವಭಾವವೆಂದಿದೆಯಾದ್ದರಿಂದ ಈ ಕಾರಿಕೆಗೂ ಅದಕ್ಕೂ ವಿರೋಧವಿಲ್ಲ.

2. ಅವಿದ್ಯೆಯನ್ನೇ ಇಲ್ಲಿ ಸ್ವಭಾವವೆಂದಿರುವದರಿಂದ ಈಶ್ವರನಿಗೆ ಸೃಷ್ಟಿಮಾಡುವದೇ ಸ್ವಭಾವವಾದರೆ ಯಾವಾಗಲೂ ಏಕೆ ಸೃಷ್ಟಿಸುವದಿಲ್ಲ ?-ಎಂಬ ಶಂಕೆಗೆ ಅವಕಾಶವಿಲ್ಲ.

೨. ಉಪನಿಷತ್ತು

ತುರೀಯಮಂತ್ರದ ಅವತರಣಿಕೆ

(ಭಾಷ್ಯ)

೩೪. ಚತುರ್ಥಃ ಪಾದಃ ಕ್ರಮಪ್ರಾಪ್ತೋ ವಕ್ತವ್ಯಃ ಇತ್ಯಾಹ—“ನಾಂತಃ ಪ್ರಜ್ಞಮ್” ಇತ್ಯಾದಿನಾ | ಸರ್ವಶಬ್ದಪ್ರವೃತ್ತಿನಿಮಿತ್ತಶೂನ್ಯತ್ವಾತ್ ತಸ್ಯ ಶಬ್ದಾನಭಿಯತ್ವಮ್ ಇತಿ ವಿಶೇಷಪ್ರತಿಷೇಧೇನೈವ¹ ತುರೀಯಂ ನಿರ್ದಿಧಿಕ್ತತಿ ||

(ಭಾಷ್ಯಾರ್ಥ)

ಸರದಿಯಪುಕಾರ ಬಂದೊದಗಿರುವ ನಾಲ್ಕನೆಯ² ಪಾದವನ್ನು ಹೇಳಬೇಕೆಂದು ನಾಂತಃಪ್ರಜ್ಞಮ್ ಎಂದು ಮುಂತಾದ (ವಾಕ್ಯ) ದಿಂದ (ಮಂತ್ರವು) ಹೇಳುತ್ತದೆ. ಗಾತುಗಳು (ತಿಳಿಸುವದಕ್ಕೆ) ಹೊರಡುವ ನಿಮಿತ್ತವು ಯಾವದೂ ಅದರಲ್ಲಿಲ್ಲದ್ದರಿಂದ ದು ಶಬ್ದದಿಂದ ಹೇಳುವದಕ್ಕೆ ತಕ್ಕದ್ದಲ್ಲವೆಂಬ (ಕಾರಣದಿಂದ)³ ಇಂಥಿಂಥದ್ದು ಬ್ಲವೆಂದು ತಿಳಿಸುವದರಿಂದಲೇ ತುರೀಯವನ್ನು ತಿಳಿಸುವದಕ್ಕೆ ಪ್ರಯತ್ನ ಮಾಡಿರುತ್ತದೆ.

ತುರೀಯವು ನಿರ್ವಿಶೇಷವಾದರೂ ಶೂನ್ಯವಲ್ಲ

(ಭಾಷ್ಯ)

೩೫. ಶೂನ್ಯಮೇವ ತರ್ಹಿ ತತ್ | ನ ಮಿಥ್ಯಾಪಿಕಲ್ಪಸ್ಯ ನಿರ್ವಿಮಿತ್ತತ್ವಾನುಸತ್ತೀಃ | ನ ಹಿ ರಜತಸರ್ಪಪುರುಷಮೃಗತ್ವಷ್ಟಿಕಾದಿಪಿಕಲ್ಪಾಃ ಶುಕ್ತಿಕಾರಜ್ಜ್ಞಾಃ ಸ್ವಾಧಿವ್ಯತಿರೇಕೇಣ ಅವಸ್ತಾವಸ್ತದಾಃ ಶಕ್ತ್ಯಾಃ ಕಲ್ಪಯಿತ್ವುಮ್ | ಏವಂ ಹ್ಯ ಪ್ರಾಣಾದಿಸರ್ವವಿಕಲ್ಪಾಸ್ಪದತ್ವಾತ್ ತುರೀಯಸ್ಯ ಶಬ್ದವಾಚ್ಯತ್ವಮ್ ಇತಿ ನ ತಿಷೇಧೈಃ ಪ್ರತ್ಯಾಯುತ್ವಮ್ ಉದಕಾದ್ಯಾಧಾರಸ್ಯೇವ⁴ ಘಟಾದೇಃ | ನ | ಪ್ರಾಣಾದಿವಿಕಲ್ಪಸ್ಯ ಅಸತ್ತ್ವಾತ್ ಶುಕ್ತಿಕಾದಿಷ್ಟಿವ ರಜತಾದೇಃ | ನ ಹಿ ಸದಸತೋಃ ಬಂಧಃ ಶಬ್ದಪ್ರವೃತ್ತಿನಿಮಿತ್ತಭಾಕ್ | ಅವಸ್ತುತ್ವಾತ್ | ನಾಪಿ ಪ್ರಮಾಣಾಂತರ

1. ಇಲ್ಲಿ ಮುದ್ರಿತಪುಸ್ತಕಗಳಲ್ಲಿ ಚ ಎಂದು ಹೆಚ್ಚಾಗಿದೆ.

2. ವಿಶ್ವ, ತೈಜಸ, ಪ್ರಾಜ್ಞ-ಎಂಬ ಮೂರು ಪಾದಗಳನ್ನು ಹೇಳಿದ್ದಾಯಿತು. ಗ ನಾಲ್ಕನೆಯ ಪಾದವನ್ನು ಹೇಳಬೇಕಾಗಿದೆ.

3. ಇಂಥದ್ದು ಎಂದು ವಿಶ್ವಾದಿಗಳನ್ನು ಆಯಾ ಅವಸ್ಥೆ, ಸ್ವಭಾವ-ಮುಂತಾದ ಶೀಘ್ರಗಳಿಂದ ತಿಳಿಸಿತ್ತು; ತುರೀಯವನ್ನು ಹಾಗೆ ಹೇಳುವದಕ್ಕೆ ಬೇಕಾದ ಸಂಬಂಧ ೨೩-ಮುಂತಾದ ಯಾವದೂ ಅದರಲ್ಲಿಲ್ಲ. ಇದು ಮುಂದೆ ಭಾಷ್ಯದಲ್ಲಿ ವಿಶದವಾಗುವದು.

4“ ಉ.ದಕಾಧಾರಾದೇಃ” ಎಂಬ ಪಾಠಕ್ಕಿಂತ ಇದು ಉತ್ತಮ.

ವಿಷಯತ್ವಂ ಸ್ವರೂಪೇಣ | ಆತ್ಮನೋ ನಿರುಪಾಧಿಕತ್ವಾತ್ | ಗವಾದಿವತ್ ನಾಪಿ
ಜಾತಿಮತ್ತ್ವಮ್ | ಅದ್ವಿತೀಯತ್ವೇನ ಸಾಮಾನ್ಯವಿಶೇಷಾಭಾವಾತ್ | ನಾಪಿ
ಕ್ರಿಯಾವತ್ತ್ವಂ ಪಾಚಕಾದಿವತ್ | ಅವಿಕ್ರಿಯತ್ವಾತ್ | ನಾಪಿ ಗುಣವತ್ತ್ವಂ
ನೀಲಾದಿವತ್ | ನಿರ್ಗುಣತ್ವಾತ್ | ಆತೋ ನಾಭಿಧಾನೇನ ನಿರ್ದೇಶಮರ್ಹತಿ ||

(ಭಾಷ್ಯಾರ್ಥ)

(ಆಕ್ಷೇಪ):—ಹಾಗಾದರೆ ಅದು ಶೂನ್ಯವೆಂದೇ ಆಯಿತಲ್ಲ ?

(ಪರಿಹಾರ):—ಹಾಗಲ್ಲ. ಏಕೆಂದರೆ ಹುಸಿಯಾದ **ವಿಕಲ್ಪವು²** ನಿಮಿತ್ತ³
ವಿಲ್ಲದೆ ಇರಲಾರದು. ಬೆಳ್ಳಿ, ಹಾವು, ಮನುಷ್ಯ, ಬಿಸಿಲುಕುದುರೆಯ (ನೀರು)
ಮುಂತಾದ ವಿಕಲ್ಪಗಳು ಕಷ್ಟೆಯಚಿಪ್ಪು, ಹಗ್ಗ, ಮೋಟುಮರ, ಮರುಭೂಮಿ-
ಮುಂತಾದವುಗಳೆಲ್ಲದೆ ಯಾವ ವಸ್ತುವೂ **ಆಸ್ವದವಾಗಿಲ್ಲದೆ** ಇರುವವೆಂದು ಕಲ್ಪಿಸು
ವದಕ್ಕೆ ಆಗುವದಿಲ್ಲವಷ್ಟೆ.

(ಆಕ್ಷೇಪ):—ಹಾಗಾದರೆ ಪ್ರಾಣನೇ ಮುಂತಾದ ಎಲ್ಲಾ ವಿಕಲ್ಪಗಳಿಗೂ
ಆಸ್ವದವಾಗಿರುವದರಿಂದ ತುರಿಯನನ್ನು ಶಬ್ದದಿಂದ ಹೇಳಬಹುದು (ಎಂದಾಯಿತು).
ಆದ್ದರಿಂದ ನೀರು ಮುಂತಾದವಕ್ಕೆ ಆಧಾರವಾಗಿರುವ ಘಟಾದಿಗಳಂತೆ (ಶಬ್ದವಾಚ್ಯವಾ
ಗಿರುವ ತುರಿಯನನ್ನು ನಿರ್ದೇಶನನ್ನು) ಅಲ್ಲಗಳೆಯುವದರಿಂದಲೇ ತಿಳಿಸ
ಬೇಕೆಂಬುದೇನೂ ಇರುವದಿಲ್ಲ¹.

(ಪರಿಹಾರ):—ಹಾಗಲ್ಲ. ಏಕೆಂದರೆ ಕಷ್ಟೆಯಚಿಪ್ಪು ಮುಂತಾದದ್ದರಲ್ಲಿ
(ತೋರುವ) ಬೆಳ್ಳಿಮುಂತಾದವಗಳಂತೆ ಪ್ರಾಣನೇ ಮುಂತಾದ ವಿಕಲ್ಪವು ಅಸತ್ತಾಗಿ
ರುತ್ತದೆ. ಸತ್ತು ಮತ್ತು ಅಸತ್ತು-ಇವುಗಳ ಸಂಬಂಧವು ಶಬ್ದಪ್ರವೃತ್ತಿಗೆ ಬೇಕಾದ
ನಿಮಿತ್ತವುಳ್ಳದ್ದಲ್ಲ; ಏಕೆಂದರೆ ಅದು (ನಿಜವಾದ) ವಸ್ತುವಲ್ಲ⁵. (ತುರಿಯನು)

1. ಇದಾದಮೇಲೆ “ ಗವಾದಿವತ್ ” ಎಂಬ ಮಾತು ಅಚ್ಚಿನ ಪುಸ್ತಕಗಳಲ್ಲಿದೆ.
ಆದನ್ನು ಬೇಕಿಲ್ಲವೆಂದು ಬಿಟ್ಟುಬಿಟ್ಟಿದೆ.

2. ವಸ್ತು ಶೂನ್ಯವಾದ ಬರಿಯ ತೋರಿಕೆಯು.

3. ನಿಮಿತ್ತ, ಆಸ್ವದ-ಎಂಬ ಮಾತುಗಳನ್ನು ಆರೋಪಿತ ವಸ್ತುವಿಗೆ ಎಡೆಯಾಗಿರುವ
ಅಧಿಷ್ಠಾನ ಎಂಬರ್ಥದಲ್ಲಿ ಭಾಷ್ಯಕಾರರು ಉಪಯೋಗಿಸಿರುತ್ತಾರೆ.

4. ನೀರಿನ ಆಧಾರವನ್ನು ಆಧಾರವಾಗಿದೆ ಎಂದು ಸಂಬಂಧದಿಂದಲೂ ಗಡಿಗೆ ಎಂಬ
ಮಾತಿನಿಂದಲೂ ತಿಳಿಸಬಹುದು. ಇದರಂತೆ ತುರಿಯವನ್ನು ಅನಾತ್ಮದ ಸಂಬಂಧದಿಂದಲೂ
ಆದನ್ನು ತಿಳಿಸುವ ವಾಚಕಶಬ್ದದಿಂದಲೂ ತಿಳಿಸಬಹುದಲ್ಲ!-ಎಂದು ಭಾವ.

5. ಅದೂ ವಿಕಲ್ಪವೇ ಆಗಿರುತ್ತದೆ.

ತನ್ನ ರೂಪದಿಂದ ಪ್ರಮಾಣಾಂತರಕ್ಕೆ¹ ವಿಷಯನೂ ಅಲ್ಲ. ಏಕೆಂದರೆ ಆತ್ಮನಲ್ಲಿ ಯಾವ ಉಪಾಧಿಯೂ² ಇರುವುದಿಲ್ಲ. ಗೋವು ಮುಂತಾದವುಗಳಂತೆ (ಅವನಲ್ಲಿರುವ) ಜಾತಿಯೂ (ನಿಮಿತ್ತವಲ್ಲ); ಏಕೆಂದರೆ (ಅವನು) ಅದ್ವಿತೀಯನಾಗಿರುವುದರಿಂದ (ಅವನಲ್ಲಿ) ಸಾಮಾನ್ಯವಿಶೇಷಗಳು³ ಇರುವುದಿಲ್ಲ. ಅಡಿಗೆಯವನೇ ಮುಂತಾದವರಂತೆ ಕ್ರಿಯೆಯಿರುವದೂ (ಶಬ್ದಕ್ಕೆ ನಿಮಿತ್ತವಲ್ಲ); ಏಕೆಂದರೆ (ತುರಿಯನು) ವಿಕಾರರಹಿತನಾಗಿರುತ್ತಾನೆ⁴. ಕರಿಯ (ನೈದಿಲಿ) ಮುಂತಾದವುಗಳಂತೆ ಗುಣದಿಂದ ಕೂಡಿರುವದೂ (ನಿಮಿತ್ತ) ವಾಗಲಾರದು ; ಏಕೆಂದರೆ ಅವನು ನಿರ್ಗುಣನಾಗಿರುತ್ತಾನೆ. ಆದ್ದರಿಂದ ಮಾತಿನಿಂದ ತಿಳಿಸುವದಕ್ಕೆ ತಕ್ಕವನಲ್ಲ⁵.

ತುರೀಯವು ನಿಷ್ಪ್ರಯೋಜನವಸ್ತುವಲ್ಲ

(ಭಾಷ್ಯ)

೩೬. ಶಶವಿಷಾಣಾದಿಸಮತ್ಪಾತ್ ನಿರರ್ಥಕತ್ವಂ ತರ್ಹಿ | ನ | ಆತ್ಮತ್ವಾನಗಮೇ ತುರೀಯಸ್ಯ ಅನಾತ್ಮತ್ವಷ್ಟಾನ್ಯಾವೃತ್ತಿಹೇತುತ್ಪಾತ್ ರುಕ್ತಿಕಾವಗಮೇ ಇವ ರಜತತ್ವಷ್ಟಾಯಾಃ | ನ ಹಿ ತುರೀಯಸ್ಯ ಆತ್ಮತ್ವಾನಗಮೇ ಸತಿ ಅವಿದ್ಯಾತ್ವಷ್ಟಾದಿ ದೋಷಾಣಾಂ ಸಂಭವಃ ಅಸ್ತಿ | ನ ಚ ತುರೀಯಸ್ಯ ಆತ್ಮತ್ವಾನವಗಮೇ ಕಾರಣಮ್ ಅಸ್ತಿ | ಸರ್ವೇಪನಿಷದಾಂ ತಾದರ್ಭ್ಯೇನ ಉಪಕ್ಷಯಾತ್ | “ ತತ್ತ್ವಮಸಿ ” (ಛಾಂ. ೬-೮-೭), “ ಅಯಮಾತ್ಮಾ ಬ್ರಹ್ಮ ” (ಬೃ. ೨-೫-೧೯), “ ತತ್ಸತ್ಯಂ ಸ ಆತ್ಮಾ ” (ಛಾ. ೬-೮-೭), “ ಯತ್ಸಾಕ್ಷಾದಪರೋಕ್ಷಾದ್ ಬ್ರಹ್ಮ ” (ಬೃ. ೩-೪-೧), “ ಸ ಬಾಹ್ಯಾಭ್ಯಂತರೋ ಹ್ಯಜಃ ” (ಮುಂ. ೨-೧-೨), “ ಆತ್ಮೈವೇದಗಂ ಸರ್ವಮ್ ” (ಛಾಂ. ೮-೨೫-೨) ಇತ್ಯಾದೀನಾಮ್ ||

1. ನಿಷೇಧಪ್ರಮಾಣವನ್ನು ಬಿಟ್ಟರೆ ಪ್ರತ್ಯಕ್ಷಾದಿಗಳಿಂದ ತಿಳಿಸುವದಕ್ಕೆ ಅಗಲಾರದು.
2. ಉಪಾಧಿಯೆಂದರೆ ಪ್ರಮಾಣಾಂತರಕ್ಕೆ ವಿಷಯವಾಗುವ ರೂಪಾದಿಗಳು, ಲಿಂಗಾದಿಗಳು. ಬ್ರಹ್ಮವು ಪ್ರಮಾಣಾಂತರ ವಿಷಯವಲ್ಲವೆಂಬದಕ್ಕೆ ಸೂ. ಭಾ. ೨-೧-೬ ನೋಡಿ.
3. ಗೋವೆಂಬ ವ್ಯಕ್ತಿಯಲ್ಲಿ ಗೋತ್ವವೆಂಬ ಸಾಮಾನ್ಯವಿರುತ್ತದೆ. ಸಾಮಾನ್ಯಕ್ಕೆ ಜಾತಿ ಎಂಬ ಮತ್ತೊಂದು ಹೆಸರು.
4. ವಿಕಾರವುಳ್ಳ ಅಡಿಗೆಯವನಲ್ಲಿ ಅಡುವದೆಂಬ ಕ್ರಿಯೆಯುಂಟಾಗಬಹುದು. ನಿರ್ವಿಕಾರವಾದ ಬ್ರಹ್ಮದಲ್ಲಿ ಅಗಲಾರದು.
5. ಈ ಅರ್ಥದ ಭಾಷ್ಯವು ಕೇ. ಭಾ. ೧-೩. ಗೀ. ಭಾ. ೧೩-೧೨. ತೈ. ಭಾ. ೨-೧. (ಭಾ. ಭಾ. ೧೦೭) ಇವುಗಳಲ್ಲಿದೆ.

(ಭಾಷ್ಯಾರ್ಥ)

(ಆಕ್ಷೇಪ):—ಹಾಗಾದರೆ ಮೊಲದ ಕೊಂಬು ಮುಂತಾದವುಗಳಂತೆ (ತುರಿಯನು) ನಿಷ್ಪ್ರಯೋಜನವೆಂದಾಯಿತು.

(ಪರಿಹಾರ): ಹಾಗಲ್ಲ (ಇದು) ಕಷ್ಟೆಯಚಿಪ್ಪು ಎಂದು ನಿಶ್ಚಯಿಸಿಕೊಂಡರೆ ಬೆಳ್ಳಿಯ ಆಸೆ ಹೋಗಿಬಿಡುವಂತೆ (ಇವನು) ಆತ್ಮನೇ ಎಂದು ತುರಿಯನನ್ನು ನಿಶ್ಚಯಿಸಿಕೊಂಡರೆ ಅನಾತ್ಮದ ಆಸೆಯು ಹೋಗುವದಕ್ಕೆ ಕಾರಣವಾಗುತ್ತಾನೆ. ತುರಿಯನು ಆತ್ಮನೆಂದು ನಿಶ್ಚಯಿಸಿದರೆ ಅವಿದ್ಯೆ, ಕಾಮ ಮುಂತಾದ ದೋಷಗಳು ಇರುವಹಾಗಿಲ್ಲವನ್ನೆ¹ ತುರಿಯನು ಆತ್ಮನೆಂದು ನಿಶ್ಚಯವಾಗುವದಿಲ್ಲವೆಂಬುದಕ್ಕೆ ಕಾರಣವೂ ಇಲ್ಲ; ಏಕೆಂದರೆ ಎಲ್ಲಾ ಉಪನಿಷತ್ತುಗಳೂ ಅವನ್ನು ಹೇಳುವದರಲ್ಲಿಯೇ ಕೊನೆಗೊಂಡಿರುತ್ತವೆ². “ಅದೇ ನೀನಾಗಿರುವೆ” (ಛಾಂ. ೬-೮-೭), “ಈ ಆತ್ಮನು ಬ್ರಹ್ಮವು” (ಬೃ. ೨-೫-೧೯), “ಅದು ಸತ್ಯವು, ಅವನೇ ಆತ್ಮನು”³ (ಛಾಂ. ೬-೮-೭) “ಯಾವದು ಸಾಕ್ಷಾತ್ತಾಗಿ ಅಪರೋಕ್ಷವಾಗಿರುವ ಬ್ರಹ್ಮವೋ, ಯಾವನು ಸರ್ವಾಂತರನಾದ ಆತ್ಮನೋ” (ಬೃ. ೩-೪-೧) “ಅವನು ಒಳಗೂ ಹೊರಗೂ ಅಜನು” (ಮಂ. ೨-೧-೨) “ಇದೆಲ್ಲವೂ ಆತ್ಮನೇ” (ಛಾಂ. ೭-೨೫-೨) ಮುಂತಾದವುಗಳೆಲ್ಲವೂ⁴ ಇದನ್ನೇ ಹೇಳುವದಕ್ಕೆ ಹೊರಟಿವೆ.

1. ತುರಿಯನನ್ನು ಆನಾತ್ಮನೆಂದು ತಪ್ಪಾಗಿ ತಿಳಿದುಕೊಂಡಿರುವದೇ ಅವಿದ್ಯೆ; ಈ ಅವಿದ್ಯೆಯಿಂದ ಅನಾತ್ಮದ ವಿಷಯದಲ್ಲಿ ಕಾಮವೂ ಅ ಕಾಮದಿಂದ ಕರ್ಮವೂ ಆಗಿರುತ್ತದೆ. ತುರಿಯನು ಅದ್ವಿತೀಯನಾದ ಆತ್ಮನು ಎಂದು ನಿಶ್ಚಯವಾದರೆ ಇವು ಇರಲಾರವು.

2. ಸೂ. ಭಾ. ೧-೧-೪, ಗೀ. ಭಾ. ೨-೨೦ (ಭಾ. ಭಾ. ೪೦) ಇವುಗಳಲ್ಲಿ ಬ್ರಹ್ಮವು ಶಾಸ್ತ್ರಪ್ರಮಾಣಕವೆಂಬುದನ್ನು ತಿಳಿಸಿದೆ. ಈ ಉಪನಿಷತ್ತಿನಂತೆಯೇ ಎಲ್ಲಾ ಉಪನಿಷತ್ತುಗಳೂ ಆತ್ಮೈಕತ್ವವನ್ನು ತಿಳಿಸುವದರಿಂದ ವಿರುದ್ಧಾರ್ಥಬೋಧಕತ್ವವಿಲ್ಲ ಎಂದು ಸೂ. ಭಾ. ೩-೩-೧ರ ಅವತರಣಿಕೆಯನ್ನು ನೋಡಿ.

3. ಸ ಆತ್ಮ ಎಂಬ ಮಾತು ಶ್ರುತಮಂತ್ರದಲ್ಲಿಯೇ ಇದೆ. ಇದೇ ಅರ್ಥವನ್ನು ಶ್ರುತ್ಯಂತರದಲ್ಲಿ ಹೇಳಿದೆ ಎಂದು ತಿಳಿಸುವದಕ್ಕೆ ಇಲ್ಲಿ ಛಾಂದೋಗ್ಯವನ್ನು ಉದಾಹರಿಸಿದೆ.

4. ಒಳಗುಹೊರಗುಗಳು ಜೀವಾತ್ಮನಿಗೆ ಮಾತ್ರ ಸಂಭವಿಸುತ್ತವೆ. ಆಪ್ರಾಣ ಅಮನ-ಎಂಬ ವಿಶೇಷಣಗಳು ಪ್ರಾಣಮನಸ್ಸುಗಳ ಸಂಬಂಧವನ್ನು ಅಲ್ಲಗಳೆಯುವದರಿಂದ ಜೀವನಿಗೇ ಹೊಂದುತ್ತವೆ. ಆದ್ದರಿಂದ ಈ ಶ್ರುತಿಯಲ್ಲಿ ಬ್ರಹ್ಮಾತ್ಮೈಕ್ಯವನ್ನೇ ಹೇಳಿದೆ ಎಂದು ಭಾವ.

ತುರೀಯನು ಅಂತಃಪ್ರಜ್ಞಾದಿಗಳಿಗಿಂತ ಬೇರೆ ಎಂದಿರುವದರ ಪ್ರಯೋಜನ

(ಭಾಷ್ಯ)

೩೭. ಸೋಽಯಮ್ ಆತ್ಮಾ ಪರಮಾರ್ಥಾಪರಮಾರ್ಥರೂಪಃ ಚತುಷ್ಟಾತ್ ಇತ್ಯುಕ್ತಃ | ತಸ್ಯ ಅಪರಮಾರ್ಥರೂಪಮ್ ಅವಿದ್ಯಾಕೃತಂ ರಜ್ಜುಸರ್ಪಾದಿಸಮಮ್ ಉಕ್ತಂ ಪಾದತ್ರಯಲಕ್ಷಣಂ ಬೀಜಾಜ್ಜುರಸ್ಥಾನೀಯಮ್ | ಅಥ ಇದಾನೀಮ್ ಅಬೀಜಾತ್ಮಕಂ ಪರಮಾರ್ಥಸ್ವರೂಪಂ ರಜ್ಜುಸ್ಥಾನೀಯಂ ಸರ್ಪಾದಿಸ್ಥಾನೀಯೋಕ್ತಸ್ಥಾನತ್ರಯನಿರಾಕರಣೇನ ಆಹ-“ ನಾಂತಃಪ್ರಜ್ಞಮ್ ” ಇತ್ಯಾದಿ ||

(ಭಾಷ್ಯಾರ್ಥ)

ಅಂಥ ಈ ಆತ್ಮನು ನಿಜವಾದ ಮತ್ತು ನಿಜವಲ್ಲದ ರೂಪಗಳಿಂದ ಕೂಡಿರುವದರಿಂದ ಚತುಷ್ಟಾದನು ಎಂದು ಹೇಳಿರುತ್ತದೆಯಷ್ಟೆ¹. ಅವನಿಗೆ ಅವಿದ್ಯಾಕೃತವಾದ ಹಗ್ಗದ ಹಾವೇ ಮುಂತಾದವುಗಳಂತೆ ಇರುವ ಬೀಜಮೊಳಕೆಗಳ ಸ್ಥಾನದಲ್ಲಿರುವ ಪಾದತ್ರಯವೆಂಬ ನಿಜವಲ್ಲದ ರೂಪವನ್ನು ಹೇಳಿದ್ದಾಯಿತು. ಇನ್ನು ಈಗ ಬೀಜರೂಪವಲ್ಲದ² ಹಗ್ಗದಂತಿರುವ ನಿಜವಾದ ರೂಪವನ್ನು ಹಾವೇ ಮುಂತಾದವುಗಳಂತಿರುವ ಮೇಲೆ ಹೇಳಿದ ಮೂರುಸ್ಥಾನಗಳನ್ನೂ ಅಲ್ಲಿಗಳೆಯುವಮೂಲಕವಾಗಿ “ ನಾಂತಃಪ್ರಜ್ಞಮ್ ” ಎಂದು ಮುಂತಾದ ವಾಕ್ಯದಿಂದ (ಶ್ರುತಿಯು) ತಿಳಿಸುತ್ತದೆ.

(ಭಾಷ್ಯ)

೩೮. ನನು ಆತ್ಮನಃ ಚತುಷ್ಟಾತ್ವಂ ಪ್ರತಿಜ್ಞಾಯ ಪಾದತ್ರಯಕಥನೇನೈವ ಚತುರ್ಥಸ್ಯ ಅಂತಃಪ್ರಜ್ಞಾದಿಭ್ಯೋಽನ್ಯತ್ವೇ ಸಿದ್ಧೇ “ ನಾಂತಃಪ್ರಜ್ಞಮ್ ” ಇತ್ಯಾದಿ ಪ್ರತಿಷೇಧಃ ಅನರ್ಥಕಃ | ನ | ಸರ್ಪಾದಿವಿಕಲ್ಪಪ್ರತಿಷೇಧೇನೈವ ರಜ್ಜುಸ್ವರೂಪಪ್ರತಿಪತ್ತಿವತ್ ತ್ರೈವಸ್ಥಸ್ಯೈವ ಆತ್ಮನಃ ತುರೀಯತ್ವೇನ ಪ್ರತಿಪಿಪಾದಯಿಷಿತತ್ವಾತ್ | ‘ ತತ್ತ್ವಮಸಿ ’ ಇತಿವತ್ | ಯದಿ ಹಿ ತ್ರೈವಸ್ಥಾತ್ಮವಿಲಕ್ಷಣಂ ತುರೀಯಮ್ ಅನ್ಯತ್, ತತ್ರೈತಿಪತ್ತಿದ್ವಾರಾಭಾವಾತ್ ಶಾಸ್ತ್ರೋಪದೇಶಾನರ್ಥಕೈಂ ಶೂನ್ಯತಾ ಸತ್ತಿರ್ವಾ ||

1. ಆತ್ಮನು ಪರಮಾರ್ಥಾಪರಮಾರ್ಥರೂಪಗಳುಳ್ಳವನೆಂಬ ವಾಕ್ಯವು ಶ್ರುತಿಯಲ್ಲಿಲ್ಲ. ಆದರೂ ಪ್ರಕೃತಮಂತ್ರದಿಂದ ಇದು ಏರ್ಪಡುತ್ತದೆ ಎಂದು ಭಾವ.

2. ಪ್ರಾಜ್ಞನಿಗೆ ಅಬೀಜಾವಸ್ಥೆಯನ್ನು ಮುಂದೆ ಹೇಳಲಾಗುತ್ತದೆ ಎಂದು ೨ನೆಯ ಶಾರೀಕಿಯ ಭಾಷ್ಯದ ಕೊನೆಯಲ್ಲಿ ಹೇಳಿದ್ದನ್ನು ಇಲ್ಲಿ ನೆನಪಿಗೆ ತಂದುಕೊಳ್ಳಬೇಕು.

(ಭಾಷ್ಯಾರ್ಥ)

(ಆಕ್ಷೇಪ):—ಆತ್ಮನಿಗೆ ನಾಲ್ಕುಪದಗಳಿವೆ ಎಂದು ಹೇಳಿ ಮೂರು ಪಾದಗಳನ್ನು ಹೇಳಿದ್ದರಿಂದಲೇ ನಾಲ್ಕನೆಯದು ಅಂತಃಪ್ರಜ್ಞಾದಿಗಳಿಗಿಂತ ಬೇರೆ ಎಂದು ಸಿದ್ಧವಾಗಿರುವಾಗ (ಮತ್ತೆ) 'ನಾಂತಃಪ್ರಜ್ಞಮ್' (ಅಂತಃಪ್ರಜ್ಞನಲ್ಲದ) ಎಂದು ಮುಂತಾಗಿರುವ ಪ್ರತಿಷೇಧವು ವ್ಯರ್ಥವಲ್ಲವೆ?

(ಪರಿಹಾರ):—ಹಾಗಲ್ಲ. ಏಕೆಂದರೆ ಹಾವು ಮುಂತಾದ ವಿಕಲ್ಪಗಳನ್ನು ಅಲ್ಲಗಳೆಯುವದರಿಂದಲೇ ಹಗ್ಗದ ಸ್ವರೂಪದ ಅರಿವನ್ನು (ಮಾಡಿಕೊಡುವಂತೆ) ಮೂರನೆಯದರ ಆತ್ಮನನ್ನೇ " ನೀನು ಅದಾಗಿರುತ್ತೀಯೆ " (ಭಾಂ. ೬-೮-೭) ಎಂಬಂತೆ ತುರಿಯನೆಂದು ಹೇಳುವದಕ್ಕೆ ಹೊರಟಿರುತ್ತದೆ^೨. ತುರಿಯವು ಮೂರನೆಯದರ ಆತ್ಮನಿಗಿಂತ ಬೇರೆಯ ಸ್ವಭಾವದ್ದಾಗಿದ್ದರೆ^೩ ಅದನ್ನು ಅರಿಯುವದಕ್ಕೆ ದ್ವಾರನೇ ಇಲ್ಲದ್ದರಿಂದ ಶಾಸ್ತ್ರವನ್ನು ಉಪದೇಶಮಾಡಿರುವದು ವ್ಯರ್ಥವಾಗುತ್ತಿತ್ತು. ಅಥವಾ (ತುರಿಯವು) ಶೂನ್ಯವೆಂದಾಗುತ್ತಿತ್ತು^೪.

ಪ್ರತಿಷೇಧವಾಕ್ಯದ ಪ್ರಾಮಾಣ್ಯ

(ಭಾಷ್ಯ)

೨೯. ರಜ್ಜುವಿನ ಸರ್ಪದಿಭಿಃ ವಿಕಲ್ಪ್ಯಮಾನಾ ಸ್ಥಾನತ್ರಯೇಽಪಿ ಆತ್ಮಾ ಏಕ ಏವ ಅಂತಃಪ್ರಜ್ಞಾದಿತ್ವೇನ ವಿಕಲ್ಪ್ಯತೇ ಯದಾ, ತದಾ ಅಂತಃಪ್ರಜ್ಞಾದಿತ್ವ ಪ್ರತಿಷೇಧವಿಜ್ಞಾನಪ್ರಮಾಣಸಮಕಾಲಮೇವ ಆತ್ಮನಿ ಅನರ್ಥಪ್ರಪಂಚನಿವೃತ್ತಿಲಕ್ಷಣ ಫಲಂ ಪರಿಸಮಾಪ್ತಮ್ ಇತಿ ತುರಿಯಾಧಿಗಮೇ ಪ್ರಮಾಣಾಂತರಂ ಸಾಧನಾಂತರಂ ವಾ ನ ವ್ಯುಗ್ಮಮ್ | ರಜ್ಜುಸರ್ಪವಿವೇಕಸಮಕಾಲೇ ಇವ ರಜ್ಜ್ವಂ ಸರ್ಪನಿವೃತ್ತಿ

1. ಇಲ್ಲಿ ಸಂಸಾರಿತ್ವವನ್ನು ತ್ವಂ (ನೀನು ಎಂಬ) ಪದದಿಂದ ಹೇಳಿ ಅದನ್ನು ಅಲ್ಲಗಳೆದು ತತ್ (ಅದು ಎಂಬ ಪದದಿಂದ) ಬ್ರಹ್ಮಸ್ವರೂಪವನ್ನು ತಿಳಿಸಿರುತ್ತದೆ—ಎಂದು ಭಾವ. ವ್ಯಾಖ್ಯಾನದಲ್ಲಿ ಈ ವಾಕ್ಯವು ನಿಘಮುಖವಾದ ಉಪದೇಶವೆಂದಿರುವದು ಬಾಧ ಸಾಮಾನಾಧಿಕರಣ್ಯವನ್ನು ಇಟ್ಟುಕೊಳ್ಳದೆ ಆಡಿದ ಮಾತು. ಪ್ರಕೃತಕ್ಕೆ ನಮ್ಮ ವಿವರಣೆಯೇ ಹೆಚ್ಚು ಹೊಂದುತ್ತದೆ.

2. ವಿಶ್ವಾದಿಗಳ ವಿಶ್ವತ್ವಾದಿಯನ್ನು ಕಳೆದರೆ ಉಳಿಯುವದೇ ತುರಿಯವು ಎಂದು ಭಾವ.

3. ಒಂದೊಂದು ಅವಸ್ಥೆಯಲ್ಲಿರುವ ಆತ್ಮನೇ ಸರಮಾರ್ಥವಾಗಿ ತುರಿಯವಲ್ಲದಿದ್ದರೆ.

4. ಶಾಸ್ತ್ರವು ಅಜೋಧಕವೆಂದೋ ವಿಪರೀತಬೋಧಕವೆಂದೋ ಆಗಿ ಅಪ್ರಮಾಣವಾಗುತ್ತಿತ್ತು ಎಂದು ಭಾವ.

ಫಲೇ ಸತಿ ರಜ್ಜ್ವಧಿಗಮಸ್ಯ | ಯೇಷಾಂ ಪುನಃ ತಮೋಽಪನಯವ್ಯತಿರೇಕೇಣ
 ಘಟಾಧಿಗಮೇ ಪ್ರಮಾಣಂ ವ್ಯಾಪ್ತಿಯತೇ ತೇಷಾಂ ಭೇದ್ಯಾವಯವಸಂಬಂಧವಿಯೋಗ
 ವ್ಯತಿರೇಕೇಣ ಅನ್ಯತರಾವಯವೇಽಪಿ ಭದಿವ್ಯಾಪ್ತಿಯತೇ ಇತಿ ಉಕ್ತಂ ಸ್ಯಾತ್ |
 ಯದಾ ಪುನಃ ಘಟತಮಸೋರ್ವಿವೇಕಕರಣೇ ಪ್ರವೃತ್ತಂ ಪ್ರಮಾಣಮ್ ಅನುವಾದಿ
 ತ್ವಿತತಮೋನಿವೃತ್ತಿಫಲಾವಸಾನಂ ಭದಿರಿವ ಭೇದ್ಯಾವಯವಸಂಬಂಧವಿವೇಕಕರಣೇ¹
 ಪ್ರವೃತ್ತಾ ತದವಯವದ್ವೈಧೀಭಾವಫಲಾವಸಾನಾ ತದಾ ನಾನ್ತರೀಯಕಂ ಘಟವಿಜ್ಞಾ
 ನಮ್ ನ ತತ್² ಪ್ರಮಾಣಫಲಮ್ | ನ ಚ ತದ್ವತ್ ಆತ್ರಾಪಿ³ ಆತ್ಮನೃಧ್ಯಾರೋ
 ಪಿತಾಂತಃಪ್ರಜ್ಞತ್ವಾದಿವಿವೇಕಕರಣೇ ಪ್ರವೃತ್ತಸ್ಯ ಪ್ರತಿಷೇಧವಿಜ್ಞಾನಪ್ರಮಾಣಸ್ಯ
 ಅನುವಾದಿಸ್ವಿತಾಂತಃಪ್ರಜ್ಞತ್ವಾದಿನಿವೃತ್ತಿವ್ಯತಿರೇಕೇಣ ತುರಿಯೇ ವ್ಯಾಪಾರೋಪಪತ್ತಿಃ |
 ಅಂತಃಪ್ರಜ್ಞತ್ವಾದಿನಿವೃತ್ತಿಸಮಕಾಲಮೇವ ಪ್ರಮಾತ್ಯತ್ವಾದಿಭೇದನಿವೃತ್ತಿಃ | ತಥಾ
 ಚ ವಕ್ಯತಿ-“ ಜ್ಞಾತೇ ದ್ವೈತಂ ನ ವಿದ್ಯತೇ ” (೧-೧೮) ಇತಿ | ಜ್ಞಾನಸ್ಯ ದ್ವೈತ
 ನಿವೃತ್ತಿಕ್ಷಣವ್ಯತಿರೇಕೇಣ ಕ್ಷಣಾನ್ತರಾನವಸ್ಥಾನಾತ್ | ಅವಸ್ಥಾನೇ ಚ ಅನವಸ್ಥಾ
 ಪ್ರಸಂಗಾತ್ ದ್ವೈತಾನಿವೃತ್ತಿಃ | ತಸ್ಮಾತ್ ಪ್ರತಿಷೇಧವಿಜ್ಞಾನಪ್ರಮಾಣವ್ಯಾಪಾರ
 ಸಮಕಾಲಮೇವ ಆತ್ಮನೃಧ್ಯಾರೋಪಿತಾಂತಃಪ್ರಜ್ಞತ್ವಾದ್ಯನರ್ಥನಿವೃತ್ತಿರಿತಿ
 ಸಿದ್ಧಮ್ ||

(ಭಾಷ್ಯಾರ್ಥ)

ಹಾವು ಮುಂತಾದವುಗಳ ರೂಪದಿಂದ ವಿಕಲ್ಪಿಸಿರುವ ಹಗ್ಗದಂತೆ
 ಮೂರು ಅವಸ್ಥೆಯಲ್ಲಿಯೂ ಒಬ್ಬನೇ ಆತ್ಮನು ಅಂತಃಪ್ರಜ್ಞನು ಎಂದು
 ಮುಂತಾಗಿ ವಿಕಲ್ಪಿಸಿರುತ್ತದೆ. ಎಂದು ಯಾವಾಗ (ಒಪ್ಪುತ್ತೇವೋ) ಆಗ
 ಅಂತಃಪ್ರಜ್ಞತ್ವನೇ ಮುಂತಾದವನ್ನು ಅಲ್ಲಗಳೆಯುವ ವಿಜ್ಞಾನವೆಂಬ
 ಪ್ರಮಾಣವುಂಟಾದ ಸಮಕಾಲದಲ್ಲಿಯೇ ಆತ್ಮನಲ್ಲಿ ಅನರ್ಥಗಳ ಪ್ರಪಂಚವು
 ತೊಲಗುವದೆಂಬ ಫಲವು ಆಗಿಬಿಡುವದು. ಆದ್ದರಿಂದ ತುರೀಯನನ್ನು
 ಅರಿತುಕೊಳ್ಳುವದಕ್ಕೆ ಇನ್ನೊಂದು ಪ್ರಮಾಣವನ್ನಾಗಲಿ ಇನ್ನೊಂದು

1. “ ವಿಭೇದಕರಣೇ ” ಎಂದು ಪಾಠಾಂತರ.
2. ಈ ಮಾತು ವಾ|| ಪಾಠದಲ್ಲಿಲ್ಲ.
3. “ ತದ್ವದಪಿ ” ಎಂದೇ ಬಹಳ ಪುಸ್ತಕಗಳಲ್ಲಿದೆ ; ಆತ್ರಾಪಿ ಎಂಬ ಪಾಠವು
 ಸ್ಪಷ್ಟವಾದ ಅರ್ಥವನ್ನು ಕೊಡುತ್ತದೆ.

ಸಾಧನವನ್ನಾಗಲಿ ಮತ್ತು ಕೆಲವೇ ಕಾದದ್ದಿರುವುದಿಲ್ಲ¹. ಹಗ್ಗ, ಹಾವು-ಇವುಗಳನ್ನು ವಿಂಗಡಿಸಿ ಅರಿಯುವ² ಸಮಕಾಲದಲ್ಲಿಯೇ ಹಗ್ಗದಲ್ಲಿ ಹಾವು ಹೋಗುವದೆಂಬ ಘಟನು ಆಗಿಬಿಡುವದರಿಂದ ಹಗ್ಗವನ್ನು ಅರಿಯುವದಕ್ಕೆ (ಬೇರೊಂದು ಹೇಗೆ ಬೇಕಾಗುವುದಿಲ್ಲವೋ ಹಾಗೆಯೇ ಇದು).

ಆದರೆ ಯಾರ (ಮತದಲ್ಲಿ) ಅಜ್ಞಾನವನ್ನು ಕಳೆಯುವದೇ ಅಲ್ಲದೆ ಘಟನನ್ನು ಅರಿಯುವದರಲ್ಲಿಯೂ, ಪ್ರಮಾಣವು ವ್ಯಾಪಾರಮಾಡಬೇಕಾಗಿರುವದೋ³ ಅವರು ಕಡಿಯುವ (ವಸ್ತುವಿನ) ಅವಯವಗಳ ಸಂಬಂಧವನ್ನು ತಪ್ಪಿಸುವದೇ ಅಲ್ಲದೆ (ಆದರೆ) ಒಂದೊಂದು ಅವಯವದಲ್ಲಿಯೂ ಕಡಿಯೋಣ (ವೆಂಬ ಕ್ರಿಯೆಯು) ಕೆಲಸ ಮಾಡುತ್ತದೆ ಎಂದು ಹೇಳಿದಂತೆ ಆಗುವದು. ಹಾಗಲ್ಲದೆ ಗಡಿಗೆ, ಅಜ್ಞಾನ-ಇವೆರಡನ್ನೂ ವಿಂಗಡಿಸುವದಕ್ಕೆ⁴ ಹೊರಟಿರುವ ಪ್ರಮಾಣವು-ಕಡಿಯಬೇಕಾದ (ವಸ್ತುವಿನ) ಅವಯವಗಳ ಸಂಬಂಧವನ್ನು ತಪ್ಪಿಸುವದಕ್ಕೆ ಹೊರಟಿದ್ದ ಕಡಿಯೋಣ (ವೆಂಬ ಕ್ರಿಯೆಯು) ಆ (ವಸ್ತುವಿನ) ಅವಯವಗಳನ್ನು ಎರಡು ಪಾಲು ಮಾಡುವದೆಂಬ ಫಲದಲ್ಲಿ ಕೊನೆಗಾಣುವಂತೆ-ಬೇಕಿಲ್ಲದ ಅಜ್ಞಾನವನ್ನು ಕಳೆಯುವದೆಂಬ ಫಲದಲ್ಲಿಯೇ ಕೊನೆಗಾಣುವದೆಂದು ಯಾವಾಗ (ಒಪ್ಪುವೆವೋ), ಆಗ ಘಟದ ಅರಿವು (ಅಜ್ಞಾನವು ಹೋದ ಒಡನೆ) ತಾನೇ ಆಗಿಬಿಡುವದು; ಅದು ಪ್ರಮಾಣದ ಫಲವಲ್ಲ⁵. ಆದರಂತೆಯೇ ಇಲ್ಲಿಯೂ ಆತ್ಮನಲ್ಲಿ ಕಲ್ಪಿಸಿರುವ ಅಂತಃಪ್ರಜ್ಞತ್ವವೇ ಮುಂತಾದದ್ದನ್ನು ಬಿಡಿಸುವದಕ್ಕೆ ಹೊರಟಿರುವ ಪ್ರತಿಷೇಧವಿಜ್ಞಾನವೆಂಬ ಪ್ರಮಾಣವು

1. ಆತ್ಮನನ್ನು ತಿಳಿಸುವ ವೇದಾಂತವಾಕ್ಯವು ಸ್ವತಃ ಪ್ರಮಾಣವಲ್ಲವೆಂದೂ ಆ ವಾಕ್ಯದಿಂದ ಉಂಟಾಗಬೇಕಾದ ಮತ್ತೊಂದು ಜ್ಞಾನವೇ ಆತ್ಮಸಾಕ್ಷಾತ್ಕಾರವನ್ನುಂಟುಮಾಡುವ ಪ್ರಮಾಣವೆಂದೂ ಕೆಲವರು ವೇದಾಂತಿಗಳು ಅನ್ನುತ್ತಿದ್ದರು. ವಾಕ್ಯಜನ್ಯಜ್ಞಾನವನ್ನು ಮತ್ತೆ ಮತ್ತೆ ಬಿಡಿಸುವದರಿಂದಲೇ ಅಜ್ಞಾನವು ದೂರ ತೊಲಗುವದರಿಂದ ಪ್ರಸಂಖ್ಯಾನವೆಂಬ ಸಾಧನವು ಅಪಶ್ಯವೆಂದು ಮತ್ತೆ ಕೆಲವರು ಹೇಳುತ್ತಿದ್ದರು. ಅವರಿಬ್ಬರ ಮತವನ್ನೂ ಇಲ್ಲಿ ಖಂಡಿಸಿದೆ.

2. ಹಾವು ಅಪಶ್ಯವೆಂದೂ ಹಗ್ಗವೊಂದೇ ಸತ್ಯವೆಂದೂ ಅರಿಯುವದೇ ಈ ವಿವೇಕವು ನೀ. ಭಾ. ೧೩-೨೩ ರಲ್ಲಿ ಹೇಳಿರುವ ಕ್ಷೇತ್ರಕ್ಷೇತ್ರಜ್ಞ ವಿವೇಕವನ್ನೂ ಗೀ. ಭಾ. ೨-೧೪ ರಲ್ಲಿ ವರ್ಣಿಸಿರುವ ಸದಸದ್ವಿವೇಕಜ್ಞಾನವನ್ನೂ ನೋಡಿರಿ.

3. ಗಡಿಗೆಯನ್ನು ಅರಿಯುವದೆಂದರೆ ಅದರ ಅಜ್ಞಾನವನ್ನು ಕಳೆಯುವದೇ ಅಲ್ಲದೆ ಆಕರಲ್ಲಿ ಜ್ಞಾತತ್ವವನ್ನುಂಟುಮಾಡುವದೆಂಬುದೂ ಬೇರೆ ಇದೆ ಎಂಬ ಮೀಮಾಂಸಕರ ಖಂಡನೆ ಇದು.

4. ಅಜ್ಞಾನವನ್ನು ಕಳೆದು ಗಡಿಗೆಯನ್ನು ಉಳಿಸುವದಕ್ಕೆ.

5. ಕತ್ತಲೆಯನ್ನು ಕಳೆದ ಬಳಿಕ ಗಡಿಗೆಯನ್ನು ತೋರಿಸಿಕೊಡುವದೆಂಬ ವ್ಯಾಪಾರವು ಬೇರೆಯಾಗಿ ದೀಪಕ್ಕೆ ಇರುವುದಿಲ್ಲ. ಇದರಂತೆಯೇ ಪ್ರಮಾಣವ್ಯಾಪಾರವನ್ನೂ ತಿಳಿಯಬೇಕು.

ಬೇಕಿಲ್ಲದ ಅಂತಃಪ್ರಜ್ಞತ್ವವೇ ಮುಂತಾದದ್ದರ ನಿವೃತ್ತಿಯೇ ಅಲ್ಲದೆ ತುರಿಯವಿಷಯದಲ್ಲಿಯೂ ಕೆಲಸನಾಡುತ್ತದೆ ಎಂಬುದು ಯುಕ್ತವಾಗುವುದಿಲ್ಲ. ಏಕೆಂದರೆ ಅಂತಃಪ್ರಜ್ಞತ್ವಾದಿಗಳು ತೊಲಗುವ ಸಮಕಾಲದಲ್ಲಿಯೇ ಪ್ರಮಾತೃತ್ವವೇ ಮುಂತಾದ ಭೇದವು ಹೋಗಿಬಿಡುತ್ತದೆ¹. ಆದ್ದರಿಂದಲೇ ಮುಂದೆ “(ತತ್ತ್ವವನ್ನು) ಆರಿತ ಬಳಿಕ ದ್ವೈತವು ಇರುವುದಿಲ್ಲ.” (ಕಾ. ೧-೧೮) ಎಂದು (ಕಾರಿಕಾಕಾರರು) ಹೇಳಿರುತ್ತಾರೆ. ಜ್ಞಾನವು ದ್ವೈತನಿವೃತ್ತಿಯಾದ ಕ್ಷಣವನ್ನು ಬಿಟ್ಟು ಇನ್ನೊಂದು ಕ್ಷಣವೂ ನಿಲ್ಲುವಂತಿಲ್ಲ². ನಿಲ್ಲುತ್ತದೆ ಎಂದರೆ ಅನವಸ್ಥಾ ದೋಷವು ಉಂಟಾಗಬೇಕಾಗುವದರಿಂದ³ ದ್ವೈತವೇ ಹೋಗುವುದಿಲ್ಲವೆಂದಾಗುವದು. ಆದ್ದರಿಂದ ಪ್ರತೀಕವಿಜ್ಞಾನವೆಂಬ ಪ್ರಮಾಣವು ಕೆಲಸನಾಡುವ ಸಮಕಾಲದಲ್ಲಿಯೇ ಆತ್ಮನಲ್ಲಿ ಹುಟ್ಟುಗಟ್ಟಿರುವ ಅಂತಃಪ್ರಜ್ಞತ್ವವೇ ಮುಂತಾದ ಅನರ್ಥವು ಹೋಗಿಬಿಡುವದು ಎಂದು ಸಿದ್ಧವಾಯಿತು.

ನಾಂತಃಪ್ರಜ್ಞಂ ನ ಬಹಿಷ್ಪ್ರಜ್ಞಂ ನೋಭಯತಃಪ್ರಜ್ಞಂ ನ ಪ್ರಜ್ಞಾನಘನಂ ನ ಪ್ರಜ್ಞಂ ನಾಪ್ರಜ್ಞಮ್ | ಅದೃಷ್ಟ್ಯಮವ್ಯವಹಾರ್ಯಮಗ್ರಾಹ್ಯಮಲಕ್ಷಣಮಚಿನ್ತ್ಯಮನ್ಯಪದೇಶ್ಯಮೇಕಾತ್ಮಪ್ರತ್ಯಯಸಾರಂ ಪ್ರಸಙ್ಗೋಪಶಮಂ ಶಾಸ್ತ್ರಂ ಶಿವಮದ್ವೈತಂ ಚತುರ್ಥಂ ಮನ್ಯಂತೇ ಸ ಆತ್ಮಾ ಸ ವಿಚ್ಛೇಯಃ || ೭ ||

೭. ಅಂತಃಪ್ರಜ್ಞನಲ್ಲದ, ಬಹಿಷ್ಪ್ರಜ್ಞನಲ್ಲದ, ಎರಡೂ ಪ್ರಜ್ಞೆಗಳುಳ್ಳವನಲ್ಲದ, ಪ್ರಜ್ಞಾನಘನನಲ್ಲದ, ಪ್ರಜ್ಞನಲ್ಲದ, ಅಪ್ರಜ್ಞನಲ್ಲದ, ಕಾಣಲ್ಪಡದ, ವ್ಯವಹಾರಕ್ಕೆ ಸಿಕ್ಕದ, ಹಿಡಿಯುವದಕ್ಕೆ ಆಗದ, ಹೆಗ್ಗುರುತಿಲ್ಲದ, ಜೋಡಿಸುವದಕ್ಕಾಗದ, ಹೇಳುವದಕ್ಕೆ ಬರದ, ಏಕಾತ್ಮಪ್ರತ್ಯಯಸಾರನಾದ, ಪ್ರಪಂಚವು ನಾಶವಾಗಿರುವ, ಶಾಂತನಾದ, ಶಿವನಾದ, ಅದ್ವೈತನನ್ನು ನಾಲ್ಕನೆಯವನೆಂದು ತಿಳಿಯುವರು. ಅವನು ಆತ್ಮನು, ಅವನನ್ನು ಅರಿತುಕೊಳ್ಳಬೇಕು.

1. ಇಂದ್ರಿಯಾದಿಪ್ರಮಾಣಗಳನ್ನು ಉಪಯೋಗಿಸುವವನೇ ಪ್ರಮಾತೃ. ಇಂದ್ರಿಯಾದಿಗಳು ವಿಶ್ವಾದಿಗಳಿಗೆ ಮಾತ್ರ ಇವೆ. ಆದ್ದರಿಂದ ವಿಶ್ವತ್ವಾದಿಗಳು ಹೋದ ಬಳಿಕವೂ ಪ್ರಮಾತೃ, ಪ್ರಮಾಣ, ಪ್ರಮೇಯ-ಎಂಬ ದ್ವೈತವು ಇರಲಾರದು.

2. ಏಕೆಂದರೆ ಜ್ಞಾನವು ಜ್ಞಾತೃತ್ವವನ್ನು ಆಶ್ರಯಿಸಿಕೊಂಡಿರುತ್ತದೆ. ಜ್ಞಾತ್ರಾದಿ ದ್ವೈತವು ಹೋದರೆ ಜ್ಞಾನವು ತಾನೊಂದೇ ಉಳಿಯಲಾರದು.

3. ಉಳಿದರೆ ಅದನ್ನು ಕಳೆಯಲು ಮತ್ತೊಂದು ಜ್ಞಾನವೂ, ಅದನ್ನು ಕಳೆಯುವದಕ್ಕೆ ಮತ್ತೊಂದು ಜ್ಞಾನವೂ, ಬೇಕಾಗುವದು, ಇತ್ಯಾದಿ. ಜ್ಞಾನಕ್ಕೆ ಜ್ಞಾತ್ರಾದಿಭೇದವೂ ಬೇಕಾದ್ದರಿಂದ ದ್ವೈತನಿವೃತ್ತಿಯೂ ಆಗಲೇ ಆರದು.

4. “ಅದೃಶ್ಯಮ್” ಎಂದು ವಾ|| ಕಾ||

(ಭಾಷ್ಯ)

೪೦. ನಾನ್ತಃಪ್ರಜ್ಞಮ್ ಇತಿ ತೈಜಸಪ್ರತಿಷೇಧಃ | ನ ಬಹಿಷ್ಟ್ರಜ್ಞಮ್ ಇತಿ ವಿಶ್ವಪ್ರತಿಷೇಧಃ | ನೋಭಯತಃಪ್ರಜ್ಞಮ್ ಇತಿ ಜಾಗ್ರತ್ಸ್ವಯೋಃ ಅನ್ತರಾಲಾ ವಸ್ಥಾಪ್ರತಿಷೇಧಃ | ನ ಪ್ರಜ್ಞಾನಘನಮ್ ಇತಿ ಸುಷುಪ್ತಾವಸ್ಥಾಪ್ರತಿಷೇಧಃ | ಬೀಜ ಭಾವಾವಿವೇಕರೂಪತ್ವಾತ್ | ನ ಪ್ರಜ್ಞಮ್ ಇತಿ ಯುಗಪತ್ ಸರ್ವವಿಷಯ ಪ್ರಜ್ಞಾತ್ಯತ್ವಪ್ರತಿಷೇಧಃ | ನಾಪ್ರಜ್ಞಮ್ ಇತಿ ಅಚೈತನ್ಯಪ್ರತಿಷೇಧಃ ||

(ಭಾಷ್ಯಾರ್ಥ)

ಅಂತಃಪ್ರಜ್ಞನಲ್ಲದ ಎಂದು ತೈಜಸನನ್ನು ಅಲ್ಲಗಳೆದಿದೆ. ಬಹಿಷ್ಟ್ರಜ್ಞನಲ್ಲದ ಎಂದು ವಿಶ್ವನನ್ನು ಅಲ್ಲಗಳೆದಿದೆ. ಎರಡೂ ಪ್ರಜ್ಞೆಗಳುಳ್ಳವನಲ್ಲ ಎಂದು ಎಚ್ಚರಕನಸು ಗಳ ನಡುವಿನ ಅವಸ್ಥೆಯನ್ನು¹ ಅಲ್ಲಗಳೆದಿದೆ. ಪ್ರಜ್ಞಾನಘನನಲ್ಲದ ಎಂದು ಸುಷುಪ್ತಾವಸ್ಥೆಯನ್ನು ಅಲ್ಲಗಳೆದಿದೆ; ಏಕೆಂದರೆ ಬೀಜರೂಪವಾಗಿರುವ ಅವಿವೇಕಸ್ವರೂಪವಾಗಿರುವುದೇ² (ನಿದ್ರೆಯಾಗಿರುತ್ತದೆ). ಪ್ರಜ್ಞನಲ್ಲದ ಎಂದು ಯಾವ ವಿಷಯದ ಪ್ರಜ್ಞಾತ್ಯತ್ವವೂ³ ಇಲ್ಲವೆಂದು ಒಟ್ಟಿಗೆ ಅಲ್ಲಗಳೆದಿದೆ. ಅಪ್ರಜ್ಞನಲ್ಲದ ಎಂದು ಚೈತನ್ಯವಲ್ಲವೆಂಬುದನ್ನು ಅಲ್ಲಗಳೆದಿದೆ.

(ಭಾಷ್ಯ)

೪೧. ಕಥಂ ಪುನಃ ಅನ್ತಃಪ್ರಜ್ಞತ್ವಾದೀನಾಮ್ ಆತ್ಮನಿ ಗಮ್ಯಮಾಣಾನಾಂ ರಜ್ಜ್ವಾದೌ ಸರ್ಪಾದಿವತ್ ಪ್ರತಿಷೇಧಾತ್ ಅಸತ್ತ್ವಂ ಗಮ್ಯತೇ ಇತಿ? ಉಚ್ಯತೇ | ಜ್ಞಸ್ವರೂಪಾವಿಶೇಷೇಽಪಿ ಇತರೇತರವ್ಯಭಿಚಾರಾತ್⁴ ರಜ್ಜ್ವಾದೌವಿವ ಸರ್ವಧಾರಾದಿ ವಿಕಲ್ಪಭೇದವತ್ | ಸರ್ವತ್ರ ಅವ್ಯಭಿಚಾರಾತ್ ಜ್ಞಸ್ವರೂಪಸ್ಯ ಸತ್ಯತ್ವಮ್ | ಸುಷುಪ್ತೇ ವ್ಯಭಿಚರತಿ ಇತಿ ಚೇತ್ | ನ | ಸುಷುಪ್ತಸ್ಯ ಅನುಭೂಯಮಾನತ್ವಾತ್ | 'ನ ಹಿ ವಿಜ್ಞಾತುರ್ವಿಜ್ಞಾತೇರ್ವಿಪರಿಲೋಪೋ ವಿದ್ಯತೇ' (ಬೃ. ೪-೩-೩೦) ಇತಿ ಸ್ತುತೇಃ ||

1. ಇಲ್ಲಿ ಅವಸ್ಥೆಯು ಆತ್ಮನ ಧರ್ಮವಲ್ಲವೆಂದು ಹೇಳಿದೆ ಎಂದು ಅರ್ಥವನ್ನು ಮಾಡಬೇಕು; ಮುಂದಿನ ವಾಕ್ಯದಲ್ಲಿಯೂ ಹೀಗೆಯೇ.

2. ವಿವೇಕಾಭಾವವೇ.

3. ಜ್ಞಾತ್ಯತ್ವವೆಂಬುದು ತಪ್ಪುತಿಳಿವಳಿಕೆಯ ಫಲ; ಆತ್ಮನು ಜ್ಞಾನಸ್ವರೂಪನೇ.

4. 'ಅಸತ್ಯತ್ವಂ' ಎಂದು ಈ ಮಾತಿನ ಮುಂದೆ ಹೇಳಾಗಿ ವಾ||

(ಭಾಷ್ಯ)

(ಅಕ್ಷೇಪ):—ಅಂತಃಪ್ರಜ್ಞತ್ವಾದಿಗಳು ಆತ್ಮನಲ್ಲಿ ಕಾಣಬರುತ್ತಿರುವಲ್ಲಿ ಹಗ್ಗವೇ ಮುಂತಾದದ್ದರಲ್ಲಿ ಹಾವು ಮುಂತಾದವುಗಳನ್ನು (ಅಿಲ್ಲಗಳೆಯುವಂತೆ) ಅಿಲ್ಲಗಳೆಯುವವರಿಂದ (ಅೀ ಅವು) ನಿಜವಾಗಿಲ್ಲವೆಂದು ನಿಶ್ಚಯಿಸುವದು ಹೇಗೆ?¹

(ಭಾಷ್ಯಾರ್ಥ)

(ಪರಿಹಾರ):—(ಇದಕ್ಕೆ) ಹೇಳುತ್ತೇವೆ. ಚೈತನ್ಯರೂಪವು ಸಮಾನವಾಗಿದ್ದರೂ ಹಗ್ಗವೇ ಮುಂತಾದದ್ದರಲ್ಲಿ ಹಾವು, (ಉದಕ) ಧಾರೆ-ಮುಂತಾದ ಬೇರೆ ಬೇರೆಯ ವಿಕಲ್ಪಗಳಂತೆ (ಈ ಅಂತಃಪ್ರಜ್ಞತ್ವಾದಿಗಳು) ಒಂದನ್ನೊಂದು ಬಿಟ್ಟು ಹೋಗುತ್ತವೆ². ಆದ್ದರಿಂದ (ಅವು ಅಸತ್ಯ); ಚೈತನ್ಯಸ್ವರೂಪವು ಎಲ್ಲಿಯೂ ತಪ್ಪುವದಿಲ್ಲವಾದ್ದರಿಂದ (ಅದು) ಸತ್ಯ.

(ಅಕ್ಷೇಪ):—ತನಿನಿದ್ರೆಯಲ್ಲಿ (ಚೈತನ್ಯವೂ) ತಪ್ಪಿಹೋಗುವದಿಲ್ಲವೆ?

(ಪರಿಹಾರ):—ಇಲ್ಲ. ಏಕೆಂದರೆ ತನಿನಿದ್ರೆಯು (ಕೂಡ) ಅನುಭವಕ್ಕೆ ಬರುವದಿಲ್ಲ³. “ಅರಿಯುವಾತನ ಅರಿವಿಗೆ ಲೋಪವು ಇರುವದಿಲ್ಲ” (ಬೃ. ೪-೨-೨೦) ಎಂಬ ಶ್ರುತಿ ಇದಕ್ಕೆ ಪ್ರಮಾಣವು.

(ಭಾಷ್ಯ)

೪೨. ಅತ ಏವ ಅದೃಷ್ಟಮ್⁴ | ಯಸ್ಮಾತ್ ಅದೃಷ್ಟಮ್⁴ ತಸ್ಮಾತ್ ಅವ್ಯವಹಾರ್ಯಮ್ | ಅಗ್ರಾಹ್ಯಂ ಕರ್ತವ್ಯೈಃ | ಅಲಕ್ಷಣಮ್ ಅಲಿಂಗಮ್ ಇತ್ಯೇತತ್ | ಅನನುಮೇಯಮ್ ಇತ್ಯರ್ಥಃ | ಅತ ಏವ ಅಚಿನ್ತ್ಯಮ್ | ಅತ ಏವ ಅವ್ಯವಹಾರ್ಯಂ ಶಬ್ದೈಃ | ಏಕಾತ್ಮಪ್ರತ್ಯಯಸಾರಂ ಜಾಗ್ರದಾದಿಸ್ಥಾನೇಷು ಏಕ ಏವ್ ಅಯಮ್ ಆತ್ಮಾ ಇತಿ ಅವ್ಯಭಿಚಾರೀ ಯಃ ಪ್ರತ್ಯಯಃ ತೇನ ಅನುಸರಣೀಯಮ್ |

1. ಆತ್ಮನಲ್ಲಿ ಈ ಧರ್ಮಗಳು ಕಾಣುತ್ತಲೇ ಇರುವವಲ್ಲ! ಅವುಗಳು ಹಾವು ಮುಂತಾದವುಗಳಂತೆ ಸುಳ್ಳೆಂದು ಯಾವಾಗ ತೋರುತ್ತವೆ? -ಎಂದು ಅಕ್ಷೇಪ.

2. ಹಗ್ಗವು ಯಾವಾಗಲೂ ಹಗ್ಗವೇ ಆಗಿರುವಲ್ಲಿ ಹಾವು ಮುಂತಾದವುಗಳು ಒಂದೊಂದು ಕಾಲದಲ್ಲಿ ಮಾತ್ರ ತೋರುತ್ತವೆ; ಆಗ ಮಿಕ್ಕ ನೀರಿನ ಕೋಡಿಯೇ ಮುಂತಾದವು ಕಾಣಿಸುವದಿಲ್ಲ. ಇದರಂತೆಯೇ ಅಂತಃಪ್ರಜ್ಞಾದಿಗಳಲ್ಲಿ ಒಂದು ತೋರುವಾಗ ಮಿಕ್ಕವು ಯಾವವೂ ತೋರುವದಿಲ್ಲ. ಆದ್ದರಿಂದ ಅವು ಅಸತ್ಯ.

3. ಅನುಭವವೇ ಚೈತನ್ಯವಾದ್ದರಿಂದ ಅದಕ್ಕೆ ಅಭಾವವಿಲ್ಲವೆಂದಾಯಿತು.

4. ಎರಡು ವಾಕ್ಯಗಳಲ್ಲಿಯೂ “ಅದೃಶ್ಯಮ್” ಎಂದೇ ವಾ|| ಕಾ|| ಪಾಠ.

5. ಅ|| ಪಾಠದಲ್ಲಿಲ್ಲ.

ಅಥವಾ ಏಕಃ ಆತ್ಮಪ್ರತ್ಯಯಃ ಸಾರಃ¹ ಪ್ರಮಾಣಂ ಯಸ್ಯ ತುರೀಯಸ್ಯ ಅಧಿಗಮೇ ತತ್ ತುರೀಯಮ್ ಏಕಾತ್ಮಪ್ರತ್ಯಯಸಾರಮ್ “ಆತ್ಮೀತ್ಯೈವೋಪಾಸೀತ” (ಬೃ. ೧-೪-೭) ಇತಿ ಶ್ರುತೇಃ | ಅನ್ತಃಪ್ರಜ್ಞತ್ವಾದಿಸ್ಥಾನಧರ್ಮಪ್ರತಿಷೇಧಃ ಕೃತಃ | ಪ್ರಸಂಜ್ಞೋಪಶಮಮ್ ಇತಿ ಜಾಗ್ರದಾದಿಸ್ಥಾನಧರ್ಮಾಭಾವಃ ಉಚ್ಯತೇ | ಅತಃ ಏವ ಶಾನ್ತಂ² ಶಿವಮ್ | ಯತಃ ಅದ್ವೈತಮ್ ಭೇದವಿಕಲ್ಪರಹಿತಮ್ | ಚತುರ್ಥಂ ತುರೀಯಂ ಮನ್ಯಂತೇ | ಪ್ರತೀಯಮಾನಪಾದತ್ರಯರೂಪವೈಲಕ್ಷಣ್ಯತ್ | ಸ ಆತ್ಮಾ ಸ ವಿಜ್ಞೇಯಃ ಇತಿ | ಪ್ರತೀಯಮಾನಸರ್ಪಭೂಚ್ಛಿದ್ರದಣ್ಡಾದಿವ್ಯತಿರಿಕ್ತಾ³ ಯಥಾ ರಜ್ಜುಃ ತಥಾ ‘ತತ್ತ್ವಮಸಿ’ ಇತ್ಯಾದಿವಾಕ್ಯಾರ್ಥಃ ಆತ್ಮಾ “ಅದೃಷ್ಟೋ ದ್ರಷ್ಟಾ” (ಬೃ. ೩-೭-೨೩). “ನ ಹಿ ದ್ರಷ್ಟೃದೃಷ್ಟೇರ್ವಿಪರೀತೋಪೋ ವಿದ್ಯತೇ” (ಬೃ. ೪-೩-೨೩) ಇತ್ಯಾದಿಭಿರುಕ್ತೋ ಯಃ ಸ ‘ವಿಜ್ಞೇಯಃ’ ಇತಿ ಭೂತಪೂರ್ವಗತ್ಯಾ | ಜ್ಞಾತೇ ದ್ವೈತಾಭಾವಃ ||

(ಭಾಷ್ಯಾರ್ಥ)

ಆದ್ದರಿಂದಲೇ⁴ (ಅದು) ಕಾಣಲ್ಪಡದ್ದು. ಕಾಣಬರುವದಲ್ಲವಾದ್ದರಿಂದಲೇ ಪೈವಹಾರಕ್ಕೆ ಸಿಕ್ಕದ್ದು, ಕರ್ಮೇಂದ್ರಿಯಗಳಿಂದ ಹಿಡಿಯುವದಕ್ಕೆ ಆಗದ್ದು; ಹೆಗ್ಗುರುತಿಲ್ಲದ್ದು, ಎಂದರೆ ಲಿಂಗವಿಲ್ಲದ್ದು,⁵ ಅನುಮಾನ (ಪ್ರಮಾಣ) ದಿಂದ ಅರಿಯುವದಕ್ಕಾಗದ್ದು ಎಂದರ್ಥ. ಆದ್ದರಿಂದಲೇ⁶ ಯೋಚಿಸುವದಕ್ಕಾಗದ್ದು; ಆದ್ದರಿಂದಲೇ⁷ ಶಬ್ದಗಳಿಂದ ಹೇಳುವದಕ್ಕೆ ಬಾರದ್ದು. ಏಕಾತ್ಮಪ್ರತ್ಯಯ ಸಾರವಾದದ್ದು; ಎಚ್ಚರನೇ ಮುಂತಾದ ಅವಸ್ಥೆಗಳಲ್ಲಿ ಈ ಆತ್ಮನು ಒಪ್ಪಿನೇ

1. ‘ಸಾರಮ್’ ಆ ||

2. “ಶಾನ್ತಮ್ ಅವಿಕ್ರಿಯಮ್” ವಾ ||

3. “ಸರ್ಪದಣ್ಣಭೂಚ್ಛಿದ್ರಾದಿವ್ಯತಿರಿಕ್ತಾ” ವಾ ||

4. ಯಾವ ವಿಶೇಷವೂ ಇಲ್ಲದೆ ನಿಷೇಧಗಮ್ಯವಾಗಿರುವದರಿಂದಲೇ.

5. ಹೊಗೆ ಎಂಬ ಲಿಂಗದಿಂದ ಎಂದರೆ ಹೆಗ್ಗುರುತಿನಿಂದ ಬೆಂಕಿಯಿದೆ ಎಂದು ನಿಶ್ಚಯಿಸುವ ರೀತಿಯ ಪ್ರಮಾಣವು ಅನುಮಾನವು; ಆದರೆ ಆತ್ಮನಿಗೆ ಯಾವ ಲಿಂಗವೂ ಇಲ್ಲವಾದ್ದರಿಂದ ಅವನು ಅನುಮಾನಗಮ್ಯನಲ್ಲ.

6. ಪ್ರತ್ಯಕ್ಷಕ್ಕಾಗಲಿ, ಅನುಮಾನಕ್ಕಾಗಲಿ, ಗೋಚರವಲ್ಲದ್ದರಿಂದಲೇ.

7. ಮನಸ್ಸಿಗೆ ವಿಷಯವಲ್ಲದ್ದರಿಂದಲೇ.

ಎಂಬ ತಪ್ಪದೆ ಇರುತ್ತಿರುವ ಪ್ರತ್ಯಯವುಂಟಲ್ಲ, ಅದರಿಂದ ಅನುಸರಿಸಿ (ತಿಳಿಯ) ಬೇಕಾದದ್ದು¹. ಅಥವಾ ಆತ್ಮನೆಂಬ ಪ್ರತ್ಯಯವೊಂದೇ ಯಾವ ತುರೀಯವನ್ನು ಅರಿಯುವದಕ್ಕೆ ಸಾರವೋ ಎಂದರೆ ಪ್ರಮಾಣವೋ ಆ ತುರೀಯವು ಏಕಾತ್ಮಪ್ರತ್ಯಯಸಾರವು (ಎಂದಾದರೂ ಅರ್ಥವನ್ನು ಮಾಡಬಹುದು). “ಆತ್ಮನೆಂದೇ ಅರಿತುಕೊಳ್ಳಬೇಕು” (ಬೃ. ೧-೪-೭) ಎಂಬ ಶ್ರುತಿ ಇದಕ್ಕೆ ಪ್ರಮಾಣವು². ಅಂತಃಪ್ರಜ್ಞತ್ವವೇ ಮುಂತಾದ ಸ್ಥಾನಿಧರ್ಮಗಳನ್ನು³ (ಹಿಂದೆ) ಅಲ್ಲಗಳೆದದ್ದಾಯಿತು. ಪ್ರಪಂಚೋಶಮವಾದ (ಪ್ರಪಂಚವು ನಾಶವಾಗಿರುವ) ಎಂಬ (ವಿಶೇಷಣದಿಂದ) ಎಚ್ಚರವೇ ಮುಂತಾದ ಸ್ಥಾನಿಧರ್ಮಗಳು ಇಲ್ಲವೆಂದು (ಈಗ) ಹೇಳಿರುತ್ತದೆ⁴. ಆದ್ದರಿಂದಲೇ⁵ (ಇದು) ಶಾಂತವೂ ಶಿವವೂ ಆಗಿರುತ್ತದೆ ; ಏಕೆಂದರೆ (ಇದು) ಅದ್ವೈತವು, ಭೇದಗಳೆಂಬ ವಿಕಲ್ಪಗಳು ಇಲ್ಲದ್ದು. ಚತುರ್ಥನೆಂದು, ನಾಲ್ಕನೆಯವನೆಂದು (ಬಲ್ಲವರು) ಭಾವಿಸುವರು. ಏಕೆಂದರೆ (ಈ ಆತ್ಮನು) ತೋರುತ್ತಿರುವ ಮೂರು ಪಾದಗಳಿಗಿಂತ ಬೇರೆಯ ಸ್ವರೂಪದ ವನಾಗಿರುತ್ತಾನೆ⁶.

1. ಏಕಾತ್ಮ, ಒಬ್ಬನೇ. ಆತ್ಮನು-ಎಂಬ ಪ್ರತ್ಯಯದಿಂದ ಸಾರ ಅನುಸರಿಸಿ ಅರಿತು ಕೊಳ್ಳತಕ್ಕವನು-ಎಂದು ವಿಶೇಷಣಕ್ಕೆ ಅರ್ಥವನ್ನು ಮಾಡಿರುತ್ತದೆ. ಒಂದೊಂದು ಅವಸ್ಥೆಗೆ ಒಬ್ಬೊಬ್ಬ ಆತ್ಮನಿರಲಾರನಾದ್ದರಿಂದ ಒಂದೇ ರೂಪದಿಂದ ಇರುವ ಚೈತನ್ಯವೇ ಆತ್ಮನು ಎಂದರಿಯಬೇಕು ಎಂದು ಭಾವ.

2. ಏಕ ಎಂದರೆ ಮುಖ್ಯವಾದ, ಅಥವಾ ಕೇವಲವಾದ, ಆತ್ಮಪ್ರತ್ಯಯವೇ, ಸಾರವು ಎಂದರೆ ತುರೀಯನನ್ನರಿಯುವ ಪ್ರಮಾಣವು-ಎಂದು ವಿಶೇಷಣಕ್ಕೆ ಅರ್ಥವನ್ನು ಕಲ್ಪಿಸಿರುತ್ತದೆ. ನಾನು ಎಂದುಕೊಳ್ಳುವದಕ್ಕೆ ಅರ್ಹವಾದದ್ದು ಆತ್ಮವು ಎಂದು ಆತ್ಮಪ್ರತ್ಯಯ ದಿಂದಲೇ ತುರೀಯನನ್ನು ಅರಿತುಕೊಳ್ಳಬೇಕು ಎಂದರ್ಥ. ಅಚಿಂತ್ಯ, ಅನ್ಯಪದೇಶ್ಯ-ಎಂಬ ವಿಶೇಷಣಗಳಿಂದ ಆತ್ಮನೆಂಬ ಪ್ರತ್ಯಯಶಬ್ದಗಳೂ ಆತ್ಮಸ್ವರೂಪವನ್ನು ತಿಳಿಸಲಾರವೆಂದು ಸಿದ್ಧವಾಗಿದ್ದರೂ ಆ ಸ್ವರೂಪವನ್ನು ತಿಳಿದುಕೊಳ್ಳುವದಕ್ಕೆ ಈ ಪ್ರತ್ಯಯವೊಂದೇ ಸಾಧಕ ವಾಗಿರುತ್ತದೆ ಎಂದು ಭಾವ.

3. ಅವಸ್ಥಾವಂತರ, ವಿಶ್ವ ಮೊದಲಾದವರ, ಧರ್ಮಗಳನ್ನು.

4. ಅವಸ್ಥೆಗಳು ಇದ್ದೂ ಅವುಗಳ ಸೋಂಕು ಆತ್ಮನಿಗಿಲ್ಲವೆಂದೂ ಸ್ಥಾನಿಧರ್ಮ ನಿಷೇಧದಿಂದ ಭಾವಿಸಬಹುದು ; ಆದ್ದರಿಂದ ಈಗ ಸ್ಥಾನಗಳೇ, ಅವಸ್ಥೆಗಳೇ, ಇಲ್ಲವೆಂದು ಹೇಳಿದೆ ಎಂದರ್ಥ.

5. ಸ್ಥಾನಿಧರ್ಮವಾಗಲಿ, ಸ್ಥಾನಧರ್ಮವಾಗಲಿ, ಇಲ್ಲದೆ ನಿಷ್ಪ್ರಪಂಚವಾಗಿರುವದರಿಂದಲೇ.

6. ವಿಶ್ವಾದಿಗಳ ಸ್ವಭಾವಕ್ಕಿಂತ ಬೇರೆಯ ಸ್ವಭಾವದವನು ಎಂದು ತಿಳಿಸುವದಕ್ಕೇ ನಾಲ್ಕನೆಯವನು ಎಂದು ಕರೆದಿದೆ. ನಾಲ್ಕನೆಯವನೆಂಬ ಸಂಖ್ಯಾವಿಶಿಷ್ಟತ್ವವುಳ್ಳವನೆಂಬ ಅಭಿಪ್ರಾಯದಿಂದಲ್ಲ.

“ಅವನೇ ಆತ್ಮನು, ಅವನನ್ನೇ ಅರಿತುಕೊಳ್ಳಬೇಕು” ಎಂದರೆ ಕಾಣುವ ಹಾವು, ನೆಲದ ಬಿರುಕು, ಕೋಲು-ಮುಂತಾದವುಗಳಿಗಿಂತ ಬೇರೆಯಾದ ಹಗ್ಗವನ್ನು ಹೇಗೆ¹ (ಅರಿಯುವರೋ) ಹಾಗೆ “ಅದೇ ನೀನಾಗಿರುವೆ” (ಭಾಂ.) ಮುಂತಾದ ವಾಕ್ಯಗಳ ಅರ್ಥವಾಗಿರುವ “ಕಾಣಲ್ಪಡದೆ ಕಾಣುವವನಾದ” (ಬೃ. ೩-೭-೨೩): “ನೋಡುವಾತನ ನೋಟಕ್ಕೆ ಲೋಪವೇ ಇಲ್ಲ” (ಬೃ. ೪-೩-೨೩) ಎಂದು ಮುಂತಾಗಿರುವ (ಶ್ರುತಿವಚನಗಳಿಂದ) ಉಕ್ತನಾಗಿರುವನಲ್ಲ, ಅವನನ್ನು “ತಿಳಿದುಕೊಳ್ಳಬೇಕು” ಎಂಬುದು ಭೂತಪೂರ್ವಗತಿಯಿಂದ²; ತಿಳಿದುಕೊಂಡಮೇಲೆ ದ್ವೈತವಿರುವದಿಲ್ಲ³.



1. ಆದರೆ ಅವಿಕಲ್ಪಿತವಾದ ವಿಲಕ್ಷಣಸ್ವರೂಪವನ್ನು ಕಲ್ಪಿತವಾದದ್ದನ್ನೆಲ್ಲ ಅಲ್ಲಗಳೆಯುವ ಪ್ರಮಾಣದಿಂದ ಹೇಗೆ ಅರಿತಿರುವರೋ ಎಂದರ್ಥ.

2. ಅರಿತುಕೊಳ್ಳುವದಕ್ಕಿಂತ ಮೊದಲಿನ ಅವಿದ್ಯಾಸ್ಥಿತಿಯಿಂದ ಎಂದರ್ಥ

3. ಅರಿತುಕೊಂಡ ಬಳಿಕವೂ ಉಪಾಸನೆಮಾಡುವದೇ ಮುಂತಾದ ವಿಭಾಗವು ಉಳಿದಿರುವದಿಲ್ಲ ಎಂದರ್ಥ.

ಕಾರಿಕೆ

ತುರಿಯ ಸ್ವರೂಪ

(ಕಾರಿಕಾವಾಕ್ಯ)

ಅತ್ರೈಕೇ ಶ್ಲೋಕಾ ಭವನ್ತಿ-

(ಕಾರಿಕಾವಾಕ್ಯಾರ್ಥ)

ಈ ವಿಷಯದಲ್ಲಿ (ಮುಂದಿನ) ಶ್ಲೋಕಗಳು ಅಗಿರುತ್ತವೆ-

ನಿವೃತ್ತೇಃ ಸರ್ವದುಃಖಾನಾಮೀಶಾನಃ ಪ್ರಭುರವ್ಯಯಃ |

ಅದ್ವೈತಃ ಸರ್ವಭಾವಾನಾಂ ದೇವಸ್ತುರ್ಯೋ ವಿಭುಃ ಸ್ಮೃತಃ || ೧೦ ||

೧೦. ತುರ್ಯನು ಸರ್ವದುಃಖಗಳ ನಿವೃತ್ತಿಗೆ ಈಶಾನನು, ಪ್ರಭು, ಅವ್ಯಯನು, ಸರ್ವಭಾವಗಳಿಗೂ ಅದ್ವೈತನು, ದೇವನು, ವಿಭು ಎನಿಸಿರುವನು.

(ಭಾಷ್ಯ)

೪೩. ಪ್ರಾಜ್ಞತೈಜಸವಿಶ್ವಲಕ್ಷಣಾನಾಂ¹ ಸರ್ವದುಃಖಾನಾಂ ನಿವೃತ್ತೇಃ ಈಶಾನಃ ತುರಿಯ ಆತ್ಮಾ | ಈಶಾನಃ ಇತ್ಯಸ್ಯ ವ್ಯಾಖ್ಯಾ ಪ್ರಭುಃ ಇತಿ | ದುಃಖ ನಿವೃತ್ತಿಂ ಪ್ರತಿ ಪ್ರಭವತಿ² ಇತ್ಯರ್ಥಃ | ತದ್ವಿಜ್ಞಾನನಿಮಿತ್ತತ್ವಾತ್ ದುಃಖನಿವೃತ್ತೇಃ | ಅವ್ಯಯಃ ನ ವ್ಯೇತಿ | ಸ್ವರೂಪಾತ್ ನ ವ್ಯಭಿಚರತಿ ಇತಿ ಯಾವತ್³ | ಕುತಃ ? ಯಸ್ಮಾತ್ ಅದ್ವೈತಃ ಸರ್ವಭಾವಾನಾಮ್⁴ | ರಜ್ಜುಸರ್ಪವತ್ ಮೃಷಾತ್ವಾತ್ | ಸ ಏಷ ದೇವಃ ದ್ಯೋತನಾತ್ | ತುರ್ಯಃ⁵ ಚತುರ್ಥಃ ವಿಭುಃ ವ್ಯಾಪೀ ಸ್ಮೃತಃ ||

1. "ಅತ್ರೈಕೇ ಶ್ಲೋಕಾ ಭವನ್ತಿ" ಎಂಬ ವಾಕ್ಯವು ಈ ವಾಕ್ಯದ ಹಿಂದೆ ವಾ|| ದಲ್ಲಿದೆ.

2. 'ಪ್ರಭುರ್ಭವತಿ' ಎಂಬ ಪಾಠಕ್ಕಿಂತ ಮೂರು ಕೋಶಗಳಲ್ಲಿರುವ ಈ ಪಾಠವು ಮೇಲು.

3. 'ನ ವ್ಯಭಿಚರತಿ ಸಃಚ್ಯವತೀ ಇತ್ಯೇತತ್' ವಾ||

4. ಇದರ ಮುಂದೆ "ಸರ್ವಾದೀನಾಂ ರಜ್ಜುಃ ಅದ್ವಯತಾ ಸತ್ಯಾಃ ಚ | ಜನಂ ತುರಿಯಃ | "ನ ಹಿ ದ್ರಷ್ಟುರ್ವ್ಯಕ್ತೇವಿಪರಲೋಕೋ ವಿದ್ಯತೇ" ಇತಿ ಶ್ರುತಃ | ಆತಃ" ಎಂದು ಹೆಚ್ಚಾಗಿ ವಾ||

5. "ತುರಿಯಃ" ಎಂಬ ಪಾಠಕ್ಕಿಂತ ಈ ವಾ|| ಪಾಠವು ಮೇಲು.

(ಭಾಷ್ಯಾರ್ಥ)

ಪ್ರಾಜ್ಞ, ತೈಜಸ, ವಿಶ್ವ-ಎಂಬ ಸರ್ವದುಃಖಗಳ¹ ನಿವೃತ್ತಿಗೆ ಈಶಾನನು ತುರಿಯನಾದ ಆತ್ಮನು. “ಈಶಾನನು” ಎಂಬ ಈ (ಮಾತಿ)ಗೇ ಪ್ರಭುವು ಎಂಬುದು ವ್ಯಾಖ್ಯಾನವು. ದುಃಖನಿವೃತ್ತಿಯ ವಿಷಯಕ್ಕೆ ಶಕ್ತನಾಗಿರುತ್ತಾನೆ ಎಂದರ್ಥ. ಏಕೆಂದರೆ ಆ (ತುರಿಯನನ್ನು) ಅರಿತುಕೊಳ್ಳುವದರಿಂದಲೇ ದುಃಖವು ತೊಲಗುತ್ತದೆ². ಅವ್ಯಯನು ಎಂದರೆ ಸವೆಯುವದಿಲ್ಲ, ಸ್ವರೂಪವನ್ನು ಬಿಟ್ಟು ಹೋಗುವದಿಲ್ಲ -ಎಂದು ಅಭಿಪ್ರಾಯ. ಇದು ಹೇಗೆ?³ ಎಂದರೆ (ಇವನು) ಸರ್ವಭಾವಗಳಿಗೂ ಅದ್ವೈತನಾಗಿರುವದರಿಂದ⁴. ಏಕೆಂದರೆ (ಆ ಭಾವಗಳು) ಹಗ್ಗದ ಹಾವಿನಂತೆ ಹುಸಿತೋದಿಕೆಯಾಗಿರುತ್ತವೆ. ಅಂಥ ಈ ದೇವನು (ಜೈತನ್ಯರೂಪವಾಗಿ) ಹೊಳೆಯುತ್ತಿರುವದರಿಂದ⁵ (ದೇವನೆನಿಸಿರುವ) ತುರ್ಯನು ನಾಲ್ಕನೆಯವನು, ವಿಭುವ್ಯಾಪಿಯು, ಎನಿಸಿರುವನು⁶.

ವಿಶ್ವಾದಿಗಳಿಗೂ ತುರಿಯನಿಗೂ ತಾರತಮ್ಯ

(ಭಾಷ್ಯ)

೪೪. ವಿಶ್ವಾದೀನಾಂ ಸಾಮಾನ್ಯವಿಶೇಷಭಾವೋ ನಿರೂಪ್ಯತೇ ತುರ್ಯ ಯಾಥಾತ್ಮ್ಯವಧಾರಣಾರ್ಥಮ್ ||

(ಭಾಷ್ಯಾರ್ಥ)

ತುರ್ಯನ ನಿಜವಾದ ಸ್ವರೂಪವನ್ನು ಗೊತ್ತುಪಡಿಸುವದಕ್ಕಾಗಿ ವಿಶ್ವನೇ ಮೊದಲಾದವರಲ್ಲಿ ಸಾಮಾನ್ಯವಿಶೇಷಭಾವವನ್ನು⁷ ಈಗ ತಿಳಿಸಲಾಗುತ್ತದೆ:-

1. ವಿಶ್ವತೈಜಸರು ದ್ವಿತೀಯವಸ್ತುವಿನ ಅನುಭವರೂಪವಾದ ದುಃಖವುಳ್ಳವರಾದ್ದರಿಂದ ದುಃಖರೂಪರು; ಪ್ರಾಜ್ಞನು ಆ ದುಃಖಕ್ಕೆ ಬೀಜನಾಗಿರುವದರಿಂದ ದುಃಖರೂಪನು.
2. ದುಃಖವು ಭ್ರಾಂತಿಸಿದವಾಗಿರುವದರಿಂದ ಜ್ಞಾನಮಾತ್ರದಿಂದ ಹೋಗಿಬಿಡುತ್ತದೆ.
3. ಆತ್ಮನು ದುಃಖರಹಿತನು, ಅವನ ಜ್ಞಾನದಿಂದ ದುಃಖವು ಹೋಗುತ್ತದೆ; ಅವನು ಏತರಂತಲೂ ಸವೆಯುವದಿಲ್ಲ-ಎಂಬುದು ಹೇಗೆ ?
4. ಮಿಕ್ಕೆ ವಿಶ್ವಾದಿರೂಪಗಳಿದ್ದರೂ ತನಗೆರಡನೆಯದಿಲ್ಲದವನೇ ಆಗಿರುವದರಿಂದ.
5. ಮತ್ತೊಂವರ ಬಯಕೆಯಿಲ್ಲದೆ ತಾನೇ ಹೊಳೆಯುತ್ತಿರುವದರಿಂದ.
6. ಕಾಲಾಕಾಶಾದಿಗಳ ಕಟ್ಟಿಗೂ ಒಳಪಡದೆ ಇರುವ ಅನಂತನು.
7. ಸಾಮಾನ್ಯವೆಂದರೆ ಸಮಾನವಾಗಿ ಎಲ್ಲಕ್ಕೂ ಇರುವದು; ವಿಶೇಷವೆಂದರೆ ಒಂದರಲ್ಲಿ ಮಾತ್ರವೇ ಇರುವ ಧರ್ಮವು.

ಕಾರ್ಯಕಾರಣಬದ್ಧ ತಾವಿಷ್ಯೇತೇ ವಿಶ್ವತೈಜಸೌ |

ಪ್ರಾಜ್ಞಃ ಕಾರಣಬದ್ಧಸ್ತು ದ್ವೌ ತೌ ತುರ್ಯೇ ನ ಸಿದ್ಧತಃ || ೧೧ ||

೧೧. ಆ ವಿಶ್ವತೈಜಸರುಗಳು ಕಾರ್ಯಕಾರಣಬದ್ಧರೆನಿಸಿಕೊಂಡಿರುತ್ತಾರೆ. ಆದರೆ ಪ್ರಾಜ್ಞನು ಕಾರಣಬದ್ಧನು. ಇವೆರಡೂ ತುರ್ಯನಲ್ಲಿ ಸಿದ್ಧಿಸುವದಿಲ್ಲ.

(ಭಾಷ್ಯ)

೪೫. ಕಾರ್ಯಂ ಕ್ರಿಯತೇ ಇತಿ ಫಲಭಾವಃ | ಕಾರಣಂ ಕರೋತಿ ಇತಿ ಬೀಜಭಾವಃ | ತತ್ತ್ವಗ್ರಹಣಾನ್ಯಥಾಗ್ರಹಣಾಭ್ಯಾಂ ಬೀಜಫಲಭಾವಾಭ್ಯಾಂ ತೌ ಯಥೋಕ್ತೌ ವಿಶ್ವತೈಜಸೌ ಬದ್ಧೌ ಸಂಗೃಹೀತೌ ಇಷ್ಟೇತೇ | ಪ್ರಾಜ್ಞಸ್ತು ಬೀಜಭಾವೇನೈವ ಬದ್ಧಃ | ತತ್ತ್ವಸ್ತತಿಬೋಧಮಾತ್ರಮೇವ ಹಿ ಬೀಜಂ ಪ್ರಾಜ್ಞತ್ವೇ ನಿಮಿತ್ತಮ್ | ತತಃ ದ್ವೌ ತೌ ಬೀಜಫಲಭಾವೌ ತತ್ತ್ವಗ್ರಹಣಾನ್ಯಥಾಗ್ರಹಣೇ ತುರ್ಯೇ ನ ಸಿದ್ಧತಃ | ನ ವಿದ್ಯೇತೇ | ನ ಸಂಭವತಃ ಇತ್ಯರ್ಥಃ ||

(ಭಾಷ್ಯಾರ್ಥ)

ಕಾರ್ಯವು ಎಂದರೆ-ಮಾಡಲ್ಪಡುವದಾಗಿರುವದು, ಫಲತ್ವವು ; ಕಾರಣವೆಂದರೆ ಮಾಡುವದು, ಬೀಜತ್ವವು. ತತ್ತ್ವವನ್ನು ಆರಿಯದಿರುವದು, ಬೇರೆಯಾಗಿ ತಿಳಿದುಕೊಂಡಿರುವದು-ಎಂಬ ಬೀಜಫಲರೂಪಗಳಿಂದ ಆ ಹಿಂದೆ ಹೇಳಿದ ವಿಶ್ವತೈಜಸರುಗಳು ಕಟ್ಟುಬಿದ್ದವರು, ಸಿಕ್ಕಿಬಿದ್ದಿರುವವರು ಎನಿಸಿರುತ್ತಾರೆ. ಪ್ರಾಜ್ಞನು (ಬಿರಿಯ) ಬೀಜರೂಪ (ವೊಂದ)ರಿಂದಲೇ¹ ಕಟ್ಟುವಡೆದಿರುತ್ತಾನೆ ; ಏಕೆಂದರೆ ತತ್ತ್ವವನ್ನು ಆರಿಯದಿರುವದೆಂಬ ಬೀಜವೊಂದೇ ಪ್ರಾಜ್ಞನಾಗಿರುವದಕ್ಕೆ ನಿಮಿತ್ತವಾಗಿರುತ್ತದೆ.² ಆದ್ದರಿಂದ ಅವೆರಡೂ ಎಂದರೆ (ಆ) ಬೀಜಫಲಭಾವಗಳೆರಡೂ, ತತ್ತ್ವವನ್ನರಿಯದಿರುವದು, ಬೇರೆಯಾಗಿ ತಿಳಿದುಕೊಂಡಿರುವದು- (ಎಂಬಿವು) ತುರ್ಯನಲ್ಲಿ ಸಿದ್ಧಿಸುವದಿಲ್ಲ ; ಇರುವದಿಲ್ಲ. (ಅವುಗಳು) ಇರುವ ಹಾಗಿಲ್ಲ ಎಂದರ್ಥ.

1. ಪರಮಾರ್ಥವಾದ ಅತ್ತಸ್ವರೂಪವನ್ನು, ತುರಿಯನನ್ನು.

2. ತತ್ತ್ವವನ್ನರಿಯನೆಂಬುದನ್ನು ಬಿಟ್ಟರೆ ಪ್ರಾಜ್ಞನಿಗೂ ತುರ್ಯನಿಗೂ ಮತ್ತೇನೂ ಭೇದವಿಲ್ಲ. ಇದು ಮುಂದಿನ ಕಾರಿಕೆಯಲ್ಲಿ ಸ್ಪಷ್ಟವಾಗುತ್ತದೆ. ತತ್ತ್ವವನ್ನರಿಯದಿರುವದಲ್ಲದೆ ಮತ್ತೊಂದು ಕಾರಣವಿದ್ದೆಯಿರುವದೆಂಬ ಪ್ರಕ್ರಿಯೆಗೆ ಕಾರಿಕೆಯಲ್ಲಾಗಲಿ ಭಾಷ್ಯದಲ್ಲಾಗಲಿ ಆಧಾರವಿಲ್ಲ. ಋಷಿಯನ್ನು ನೋಡಿ.

ಪ್ರಾಜ್ಞನಿಗೂ ತುರ್ಯನಿಗೂ ತಾರತಮ್ಯ

(ಭಾಷ್ಯ)

೪೬. ಕಥಂ ಪುನಃ ಕಾರಣಬದ್ಧತ್ವಂ ಪ್ರಾಜ್ಞಸ್ಯ? ತುರೀಯೇ ವಾ ತತ್ತ್ವಾ ಗ್ರಹಣಾನ್ಯಥಾಗ್ರಹಣಲಕ್ಷಣೌ ಬನ್ಧೌ ನ ಸಿದ್ಧತಃ ಇತಿ? ಯಸ್ಮಾತ್-

(ಭಾಷ್ಯಾರ್ಥ)

(ಪ್ರಶ್ನೆ):—ಪ್ರಾಜ್ಞನು ಕಾರಣಕ್ಕೆ ಕಟ್ಟುಬಿದ್ದಿರುತ್ತಾನೆಂಬುದು ಹೇಗೆ? ತುರೀಯನಲ್ಲಿ ತತ್ತ್ವವನ್ನು ಅರಿಯದಿರುವುದು, ಬೇರೆಯಾಗಿ ಅರಿತುಕೊಳ್ಳುವುದು- ಎಂಬ ಬಂಧಗಳು ಇರುವದಿಲ್ಲವೆಂಬುದಾದರೂ ಹೇಗೆ?

(ಉತ್ತರ):—ಹೇಗೆಂದರೆ:—

ನಾತ್ಮಾನಂ ನ ಪರಾಂಶ್ಚೈವ ನ ಸತ್ಯಂ ನಾಪಿ ಚಾನ್ಯತಮ್ |

ಪ್ರಾಜ್ಞಃ ಕಿಂಚನ ಸಂವೇತ್ತಿ ತುರ್ಯಂ ತತ್ ಸರ್ವದೃಕ್ಶದಾ || ೧೨ ||

೧೨. ಪ್ರಾಜ್ಞನು ತನ್ನನ್ನಾಗಲಿ ಮತ್ತೊಬ್ಬರನ್ನಾಗಲಿ, ಸತ್ಯವನ್ನಾಗಲಿ ಅನ್ಯತವನ್ನಾಗಲಿ, ಯಾವದನ್ನೂ ಅರಿಯನು. (ಆದರೆ) ಆ ತುರ್ಯವು ಯಾವಾಗಲೂ ಸರ್ವದೃಕ್ಶಾಗಿರುವುದು.

(ಭಾಷ್ಯ)

೪೭. ಆತ್ಮಾನಮ್^೧ ವಿಲಕ್ಷಣಮ್ ಅವಿದ್ಯಾಬೀಜಪ್ರಸೂತಂ^೨ ಬಾಹ್ಯಂ ದ್ವೈತಂ ಪ್ರಾಜ್ಞಃ ನ ಕಿಂಚನ ಸಂವೇತ್ತಿ ಯಥಾ ವಿಶ್ವತೈಜಸೌ | ತತ್ರಶ್ಚ ಅಸೌ ತತ್ತ್ವಾಗ್ರಹಣೇನ ತಮಸಾ ಅನ್ಯಥಾಗ್ರಹಣಬೀಜಭೂತೇನ ಬದ್ಧೋ ಭವತಿ | ಯಸ್ಮಾತ್ ತುರೀಯಂ ತತ್ ಸರ್ವದೃಕ್ ಸದಾ | ತುರೀಯಾದನ್ಯಸ್ಯ ಅಭಾವಾತ್ ಸರ್ವದಾ ಸದೈವ ಭವತಿ^೩ ಸರ್ವಂ ಚ ತತ್ ದೃಕ್ಶ ಇತಿ ಸರ್ವದೃಕ್ | ತಸ್ಮಾತ್ ನ ತತ್ತ್ವಾಗ್ರಹಣಲಕ್ಷಣಂ ಬೀಜಮ್ | ತತ್ರ ತತ್ರಸೂತಸ್ಯ ಅನ್ಯಥಾಗ್ರಹಣಸ್ಯಾಪಿ ಅತ ಏವ ಅಭಾವಃ | ನ ಹಿ ಸವಿತರಿ ಸದಾಪ್ರಕಾಶಾತ್ಮಕೇ ತದ್ವಿರುದ್ಧಮ್ ಅಪ್ರಕಾಶ ನಮ್ ಅನ್ಯಥಾಪ್ರಕಾಶನಂ ವಾ ಸಂಭವತಿ | ನ ಹಿ “ ದ್ರಷ್ಟೃರ್ವ್ಯಷ್ಟೇರ್ವಿಪರೀತೋವೋ ವಿದ್ಯತೇ ” (ಬೃ. ೪-೩-೨೩) ಇತಿ ಶ್ರುತೇಃ | ಅಥವಾ ಜಾಗ್ರತ್ಸ್ವಪ್ನಯೋಃ ಸರ್ವ

1. ' ಆತ್ಮವಿಲಕ್ಷಣಮ್ ' ಎಂದು ಅ|| ಮೈ||. ಇಲ್ಲಿ “ ನಾತ್ಮಾನಂ ನ ಪರಾನ್ ನ ಸತ್ಯಮ್ ಆತ್ಮಾನಂ ನಾನ್ಯತಮ್ ಆತ್ಮವಿಲಕ್ಷಣಮ್ ಅವಿದ್ಯಾಬೀಜಪ್ರಸೂತಮ್ ” ಎಂದಿದ್ದು ಗ್ರಂಥವು ತ್ರುಟಿತವಾಗಿದೆಯೋ ಭಾಷ್ಯವಿರುವದೇ ಇಷ್ಟೋ ತಿಳಿಯದು.

2. ಇದರ ಮುಂದೆ “ ವೇದ್ಯಂ ” ಎಂದು ಹೆಚ್ಚಾಗಿ ವಾ|| ಕಾ||
3. “ ಸದೈವ ಇತಿ ” ಅ||; “ ಸದೈವ ಇತಿ ಭವತಿ ” ಕಾ||

ಭೂತಾವಸ್ಥೆ: ಸರ್ವವಸ್ತುದ್ಯುಗಾಭಾಸಃ ತುರೀಯ ಏವ ಇತಿ ಸರ್ವದ್ಯಕ್ ಸದಾ |
 “ನಾನ್ಯದತೋಽಸ್ತಿ ದ್ರಷ್ಟೃ” (ಬೃ. ೩-೮-೧೧) ಇತಿ ಶ್ರುತೇಃ ||

(ಭಾಷ್ಯಾರ್ಥ)

ತನ್ನನ್ನಾಗಲಿ, (ಮತ್ತೊಬ್ಬರನ್ನಾಗಲಿ ಸತ್ಯವನ್ನಾಗಲಿ ಅನ್ಯತವನ್ನಾಗಲಿ)¹ ಎಲಕ್ಷಣವಾದ ಅವಿದ್ಯಾಬೀಜದಿಂದ ಹುಟ್ಟಿರುವ ಹೊರಗಿನ ದ್ವೈತವನ್ನಾಗಲಿ ವಿಶ್ವತೈಜಸರುಗಳು (ಅರಿಯು)ವಂತೆ ಪ್ರಾಚ್ಛನು ಸ್ವಲ್ಪವೂ ಅರಿಯುವದಿಲ್ಲ. ಆದ್ದರಿಂದಲೇ ಇವನು ತತ್ತ್ವವನ್ನು ಅರಿಯದೆ ಇರುವದೆಂಬ ಅನ್ಯಥಾಗ್ರಹಣಕ್ಕೆ ಬೀಜವಾಗಿರುವ ತಮಸ್ಸಿನಿಂದ ಕಟ್ಟುವಡೆದಿರುತ್ತಾನೆ. (ತುರ್ಯದಲ್ಲಿ ಈ ಎರಡು ಬಂಧಗಳೂ ಇರುವದಿಲ್ಲ). ಹೇಗೆಂದರೆ ಆ ತುರ್ಯವು ಯಾವಾಗಲೂ ಸರ್ವದ್ಯಕ್ಯಾಗಿರುವದು. ತುರೀಯಕ್ಕಿಂತ ಬೇರೆಯಾದದ್ದು ಇಲ್ಲದಿರುವದರಿಂದ² ಯಾವಾಗಲೂ ಎಂದೆಂದಿಗೂ ಅದು ಸರ್ವವೂ ದ್ಯುಕ್ಯೂ ಆಗಿರುತ್ತದೆಯಾಗಿ ಸರ್ವದ್ಯಕ್ಯಾಗಿರುತ್ತದೆ. ಆದ್ದರಿಂದ ತತ್ತ್ವವನ್ನು ಅರಿಯದೆ ಇರುವದೆಂಬ ಬೀಜವು (ಅಡರಲ್ಲಿ) ಇರುವದಿಲ್ಲ. ಅಡರಲ್ಲಿ ಆ (ತತ್ತ್ವಾಗ್ರಹಣ)ದಿಂದ ಹುಟ್ಟುವ ಅನ್ಯಥಾಗ್ರಹಣವೂ ಆದ್ದರಿಂದಲೇ ಇರುವದಿಲ್ಲ. ಯಾವಾಗಲೂ ಬೆಳಕಿನ ಸ್ವರೂಪವೇ ಆಗಿರುವ ಸೂರ್ಯನಲ್ಲಿ ಆ (ಬೆಳಕಿಗೆ) ವಿರುದ್ಧವಾದ ಬೆಳಗದಿರುವಿಕೆಯಾಗಲಿ ಬೇರೆಯ ಬಗೆಯಿಂದ (ತಪ್ಪಾಗಿ) ಬೆಳಗುವದೆಂಬುದಾಗಲಿ ಇರಲಾರದಷ್ಟೆ. “ನೋಡುವಾತನ ನೋಟಕ್ಕೆ ಲೋಪವಿರುವದೇ ಇಲ್ಲ” (ಬೃ. ೪-೩-೨೩) ಎಂಬ ಶ್ರುತಿ ಇದಕ್ಕೆ ಪ್ರಮಾಣವು. ಅಥವಾ ಜಾಗ್ರತ್ಸ್ವಪ್ನಗಳಲ್ಲಿ ಎಲ್ಲಾ ಪ್ರಾಣಿಗಳಲ್ಲಿಯೂ ಇದ್ದುಕೊಂಡು ಎಲ್ಲಾ ವಸ್ತುಗಳನ್ನೂ ನೋಡುವಂತೆ ತೋರುತ್ತಿರುವವನು ತುರೀಯನೇ. ಆದ್ದರಿಂದ ಅವನು ಯಾವಾಗಲೂ ಸರ್ವದ್ಯಕ್ಯಾಗಿರುವನು ಎಂದಿದೆ³ (ಎಂದಾದರೂ ಅರ್ಥವನ್ನು ಮಾಡಬಹುದು). “ಈ (ಅಕ್ಷರಕ್ಕಿಂತ) ಬೇರೆಯಾದ ನೋಡುವ (ತತ್ತ್ವವು) ಇರುವದಿಲ್ಲ.” (ಬೃ. ೩-೮-೧೧)⁴ ಎಂಬ ಶ್ರುತಿಯು ಇದಕ್ಕೆ ಸಾಧನವು.

1. ಇಷ್ಟುಭಾಗವು ಭಾಷ್ಯಕ್ಕೆ ಅವಶ್ಯ.
2. ಹೊರಗೆ ತೋರುವ ವಸ್ತುವೆಲ್ಲವೂ ತುರೀಯದಲ್ಲಿ ಕಲ್ಪಿತವಾಗಿರುವದರಿಂದ ಪರಮಾರ್ಥವಾಗಿ ಅಡೊಂದೇ ಎಲ್ಲವೂ ಆಗಿರುತ್ತದೆ ಎಂದರ್ಥ.
3. ವಿಶ್ವ, ತೈಜಸ-ಎಂಬ ರೂಪಗಳಿಂದ ಬಾಹ್ಯವಸ್ತುಗಳನ್ನು ನೋಡುತ್ತಿರುವಂತೆ ಕಾಣುವವನೂ ನಿಜವಾಗಿ ತುರೀಯನೇ, ತುರೀಯನಾದ ಆತ್ಮನನ್ನೇ ನಾವು ವಿಶ್ವನೆಂದೂ, ತೈಜಸನೆಂದೂ ವ್ಯವಹರಿಸುತ್ತಿರುವೆವು ಎಂದರ್ಥ.
4. ಅಕ್ಷರವೆಂಬ ಬ್ರಹ್ಮವೇ ಜೈತನ್ಯವಾಗಿರುವದರಿಂದ ದ್ರಷ್ಟೃ-ನೋಡತಕ್ಕದ್ದು. ಅದಕ್ಕಿಂತ ಬೇರೆಯಾಗಿ ನೋಡುವವರೆಂಬ ಜೀವರುಗಳು ಸ್ವತಂತ್ರವಾಗಿರುವದಿಲ್ಲ ಎಂದು ಶ್ರುತಿಯ ಅರ್ಥ.

(ಭಾಷ್ಯ)

೪೮. ನಿಮಿತ್ತಾಂತರಪ್ರಾಪ್ತಾಶಙ್ಕಾನಿವೃತ್ತ್ಯರ್ಥಃ ಆಯಂ ಶ್ಲೋಕಃ | ಕಥಂ ದ್ವೈತಾಗ್ರಹಣಸ್ಯ ತುಲ್ಯತ್ವಾತ್ ಕಾರಣಬದ್ಧತ್ವಂ ಪ್ರಾಜ್ಞಸ್ಥೈರ್ಯವ ನ ತುರೀಯಸ್ಯ?- ಇತಿ ಪ್ರಾಪ್ತಾ ಆಶಙ್ಕಾ ನಿವರ್ತ್ಯತೇ | ಯಸ್ಮಾತ್ ||

(ಭಾಷ್ಯಾರ್ಥ)

ಬೇರೆ ಒಂದು ಕಾರಣದಿಂದ ಬರಬಹುದಾದ ಸಂಶಯವನ್ನು ತೊಲಗಿಸುವದ ಕ್ಕಾಗಿ ಈ ಶ್ಲೋಕವು (ಬಂದಿರುತ್ತದೆ). ದ್ವೈತವನ್ನು ಅರಿಯದೆ ಇರುವದೆಂಬುದು (ಇಬ್ಬರಿಗೂ) ಸಮಾನವಾಗಿರುವದರಿಂದ ಪ್ರಾಜ್ಞನುಮಟ್ಟಿಗೆ ಕಾರಣಬದ್ಧನಾಗಿರುತ್ತಾನೆ, ತುರೀಯನು (ಬದ್ಧ)ನಾಗಿಲ್ಲ ಎಂಬುದು ಹೇಗೆ?-ಎಂದು ಆಶಂಕೆಯು ಬಂದೊದಗುತ್ತದೆ. (ಅದನ್ನು) ಪರಿಹರಿಸುತ್ತಾರೆ. ಏಕೆಂದರೆ:—

ದ್ವೈತಸ್ಯಾಗ್ರಹಣಂ ತುಲ್ಯಮುಭಯೋಃ ಪ್ರಾಜ್ಞತುರ್ಯಯೋಃ |

ಬೀಜನಿದ್ರಾಯುತಃ ಪ್ರಾಜ್ಞಃ ಸಾ ಚ ತುರ್ಯೇ ನ ವಿದ್ಯತೇ || ೧೩ ||

೧೩. ದ್ವೈತವನ್ನು ಅರಿಯದಿರುವದು ಪ್ರಾಜ್ಞ, ತುರ್ಯ-ಇಬ್ಬರಿಗೂ ಸಮಾನವಾಗಿರುತ್ತದೆ. ಪ್ರಾಜ್ಞನು ಬೀಜನಿದ್ರಾಯುತನು, ಆದರೆ ಅದು ತುರ್ಯನಲ್ಲಿ ಇರುವದಿಲ್ಲ.

(ಭಾಷ್ಯ)

೪೯ ಬೀಜನಿದ್ರಾಯುತಃ | ತತ್ತ್ವಾಪ್ತಪ್ರತಿಬೋಧೋ ನಿದ್ರಾ | ಸೈವ ಚ ವಿಶೇಷಪ್ರತಿಬೋಧಪ್ರಸವಸ್ಯ ಬೀಜಮ್ | ಸಾ ಬೀಜನಿದ್ರಾ | ತಯಾ ಯುತಃ ಪ್ರಾಜ್ಞಃ | ಸದಾ ಸರ್ವದೃಕ್ಷ್ವಭಾವತ್ವಾತ್ ತತ್ತ್ವಾಪ್ತಪ್ರತಿಬೋಧಲಕ್ಷಣಾ ಬೀಜನಿದ್ರಾ ತುರ್ಯೇ ನ ವಿದ್ಯತೇ | ಅತಃ ನ ಕಾರಣಬದ್ಧಸ್ತಸ್ಮಿನ್ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಬೀಜನಿದ್ರೆಯಿಂದ ಕೂಡಿದವನು (ಪ್ರಾಜ್ಞನು). ತತ್ತ್ವವನ್ನು ಅರಿಯದಿರುವದು ನಿದ್ರೆಯು ; ಅದೇ ಬಿಡಿಯ ಅರಿವು ಉಂಟಾಗುವದಕ್ಕೆ ಬೀಜವು¹. ಅದೇ ಬೀಜನಿದ್ರೆ. ಪ್ರಾಜ್ಞನು ಆ (ಬೀಜನಿದ್ರೆಯಿಂದ) ಕೂಡಿರುತ್ತಾನೆ. ಯಾವಾಗಲೂ ನೋಡುವ ಸ್ವಭಾವದನಾಗಿರುವದರಿಂದ ತುರೀಯನಲ್ಲಿ (ಆ.

1. ತತ್ತ್ವವನ್ನು ಅರಿಯದೆ ಇರುವದಲ್ಲದೆ ಮತ್ತೊಂದು ಅಜ್ಞಾನವನ್ನು ಕಾಲಿಕೆಯಲ್ಲಾಗಲಿ ಭಾಷ್ಯದಲ್ಲಾಗಲಿ ಒಪ್ಪಿಲ್ಲ; ಪೀಠಿಕೆಯನ್ನು ನೋಡಿ.

ಬೀಜನಿದ್ರೆಯು ಇರುವದಿಲ್ಲ¹. ಆದ್ದರಿಂದ ಅವನಲ್ಲಿ ಕಾರಣಬಂಧವು ಇರುವದಿಲ್ಲ ಎಂದು ಅಭಿನವಾಯ.

ಸ್ವಪ್ನನಿದ್ರಾಯುತಾವಾದ್ಯೌ ಪ್ರಾಜ್ಞಸ್ತಸ್ವಪ್ನನಿದ್ರಯಾ |

ನ ನಿದ್ರಾಂ ನೈವ ಚ ಸ್ವಪ್ನಂ ತುರ್ಯೇ ಪಶ್ಯಂತಿ ನಿಶ್ಚಿತಾಃ || ೧೪ ||

೧೪. ಮೊದಲನೆಯ ಇಬ್ಬರು ಕನಸುನಿದ್ರೆಗಳಿಂದ ಕೂಡಿದವರು ; ಆದರೆ ಪ್ರಾಜ್ಞನು ಕನಸಿಲ್ಲದ ನಿದ್ರೆಯಿಂದ (ಕೂಡಿರುವನು). ನಿಶ್ಚಯವುಳ್ಳವರಿಗೆ ತುರ್ಯನಲ್ಲಿ ನಿದ್ರೆಯಾಗಲಿ ಕನಸಾಗಲಿ ಕಾಣಿಸುವದಿಲ್ಲ.

(ಭಾಷ್ಯ)

೫೦. ಸ್ವಪ್ನಃ ಅನ್ಯಥಾಗ್ರಹಣಮ್ ಸರ್ಪ ಇವ ರಜ್ಜ್ವಾಮ್ | ನಿದ್ರಾ ಉಕ್ತಾ ತತ್ತ್ವಾಪ್ರತಿಬೋಧಲಕ್ಷಣಂ ತಮಃ ಇತಿ | ತಾಭ್ಯಾಂ ಸ್ವಪ್ನನಿದ್ರಾಭ್ಯಾಂ ಯುತೌ² (ಆದ್ಯೌ)³ ವಿಶ್ವತೈಜಸೌ | ಅತಃ ತೌ ಕಾರ್ಯಕಾರಣಬದ್ಧೌ ಇತ್ಯುಕ್ತೌ | ಪ್ರಾಜ್ಞಸ್ತು ಸ್ವಪ್ನವರ್ಜಿತಯಾ ಕೇವಲಯೈವ ನಿದ್ರಯಾ ಯುತಃ ಇತಿ ಕಾರಣಬದ್ಧಃ ಇತ್ಯುಕ್ತಮ್ | ನ ಉಭಯಂ ಪಶ್ಯಂತಿ ತುರೀಯೇ ನಿಶ್ಚಿತಾಃ ಬ್ರಹ್ಮವಿದಃ | ವಿರುದ್ಧತ್ವಾತ್ ಸವಿತರಿ ಇವ ತಮಃ | ಅತಃ ನ ಕಾರ್ಯಕಾರಣಬದ್ಧಃ ಇತ್ಯುಕ್ತ ಸ್ತುರೀಯಃ ||

(ಭಾಷ್ಯಾರ್ಥ)

ಕನಸೆಂದರೆ ಹಗ್ಗದಲ್ಲಿ ಹಾವನ್ನು (ಕಾಣುವಂತೆ)⁴ ಬೇರೆಯಾಗಿಯೇ ಅರಿಯುವದು. ನಿದ್ರೆಯೆಂದರೆ ತತ್ತ್ವವನ್ನು ಅರಿಯದ್ದೆಂಬ ತಮಸ್ಸು ಎಂದು ಹಿಂದೆ ಹೇಳಿರುವದು. (ಮೊದಲನೆಯವರಾದ) ವಿಶ್ವತೈಜಸರಿಬ್ಬರೂ ಆ ಕನಸುನಿದ್ರೆಗಳಿಂದ ಕೂಡಿರುತ್ತಾರೆ. ಆದ್ದರಿಂದ ಅವರು ಕಾರ್ಯಕಾರಣಬದ್ಧರಾಗಿರುತ್ತಾರೆ ಎಂದು ಹೇಳಲಾಯಿತು. ಆದರೆ ಪ್ರಾಜ್ಞನು ಕನಸಿಲ್ಲದ ಬರಿಯ ನಿದ್ರೆಯಿಂದಲೇ ಕೂಡಿರುತ್ತಾನೆ ;

1. ತುರೀಯಾತ್ಮನು ನಿತ್ಯಪ್ರಕಾಶನಾದ್ದರಿಂದ ತನ್ನನ್ನು ತಾನು ಅರಿಯಲಿಲ್ಲವೆಂಬ ನಿದ್ರೆಯಿಲ್ಲ ; ಸೂರ್ಯನು ಸೂರ್ಯನಿಗೆ ಮರೆ ಎಂಬುದು ಹೇಗೆ ಅಸಂಭವವೋ ಹಾಗೆ ಅದ್ವಿತೀಯನಾದ್ದರಿಂದ ಅವನೂ ದ್ವೈತವನ್ನು ಕಾಣನು ಎಂದು ಹೇಳಿದ್ದು ಸೂರ್ಯನು ಕತ್ತಲೆಯನ್ನು ಕಾಣನು ಎಂಬಂತೆ.

2. “ಯುಕ್ತಾ” ಅ||

3. “ಇತ್ಯುರ್ಥಃ” ಎಂದು ಹೆಚ್ಚಾಗಿ ವಾ||

4. “ಸರ್ಪ ಇವ” ಎಂಬುದನ್ನು “ಸರ್ಪದರ್ಶನಮಿವ” ಎಂಬರ್ಥದಲ್ಲಿ ತೆಗೆದು ಕೊಳ್ಳಬೇಕು.

ಆದ್ದರಿಂದ (ಅವನು) ಕಾರಣಕ್ಕೆ ಕಟ್ಟುಬಿದ್ದಿರುತ್ತಾನೆಂದು ಹೇಳುತ್ತದೆ. ನಿಶ್ಚಯ ವುಳ್ಳವರಿಗೆ, ಬ್ರಹ್ಮಜ್ಞಾನಿಗಳಿಗೆ, ತುರಿಯನಲ್ಲಿ (ಈ) ಎರಡೂ ಕಾಣಿಸುವದಿಲ್ಲ; ಏಕೆಂದರೆ ಸೂರ್ಯನಲ್ಲಿ ಕತ್ತಲೆ (ಇರುವದು) ಹೇಗೋ ಹಾಗೆ (ಇವು ತುರಿಯನಲ್ಲಿ ರುವದು) ವಿರುದ್ಧವಾಗಿರುತ್ತದೆ. ಆದ್ದರಿಂದ ತುರಿಯನು ಕಾರ್ಯಕ್ಕಾಗಲಿ, ಕಾರಣಕ್ಕಾಗಲಿ ಕಟ್ಟುಬಿದ್ದಿಲ್ಲವೆಂದು ಹೇಳಲಾಗಿದೆ.

ತುರಿಯನ ಜ್ಞಾನ

(ಭಾಷ್ಯ)

೫೧. ಕದಾ ತುರಿಯೇ ನಿಶ್ಚಿತೋ ಭವತಿ ಇತಿ? ಉಚ್ಯತೇ-

(ಭಾಷ್ಯಾರ್ಥ)

ಯಾವಾಗ ತುರಿಯನ ವಿಷಯದಲ್ಲಿ ನಿಶ್ಚಯವುಳ್ಳವನಾಗುವನು? ಎಂದರೆ (ಈ ಶ್ಲೋಕದಲ್ಲಿ) ಹೇಳಲಾಗುತ್ತದೆ.

ಅನ್ಯಥಾ ಗೃಹ್ಣತಃ ಸ್ವಪ್ನೋ ನಿದ್ರಾ ತತ್ತ್ವಮಜಾನತಃ |

ವಿಪರ್ಯಾಸೇ ತಯೋಃ ಕ್ಷೀಣೇ ತುರಿಯಂ ಪದಮಶ್ನುತೇ || ೧೫ ||

೧೫. ಬೇರೆಯಾಗಿ ಅರಿತುಕೊಳ್ಳುವವನಿಗೆ ಕನಸು; ತತ್ತ್ವವನ್ನು ಅರಿತುಕೊಳ್ಳದೆ ಇರುವದು ನಿದ್ರೆ. ಇವೆರಡರ ತಪ್ಪುಕಲ್ಪನೆಯು ನಾಶ ವಾದರೆ ತುರಿಯಸ್ಥಾನವನ್ನು ಪಡೆದುಕೊಳ್ಳುತ್ತಾನೆ.

(ಭಾಷ್ಯ)

೫೨. ಸ್ವಪ್ನಜಾಗರಿತಯೋಃ ಅನ್ಯಥಾ ರಜ್ಜ್ವಾಂ ಸರ್ಪಮಿವ¹ ಗೃಹ್ಣತಃ ಸ್ವಪ್ನಃ ಭವತಿ | ನಿದ್ರಾ ತತ್ತ್ವಮ್ ಅಜಾನತಃ ತಿಸೃಷು ಅವಸ್ಥಾಸು ತುಲ್ಯಾ | ಸ್ವಪ್ನನಿದ್ರೆಯೋಃ ತುಲ್ಯತ್ವಾತ್ ವಿಶ್ವತೈಜಸಯೋಃ ಏಕರಾಶಿತ್ವಮ್ | ಅನ್ಯಥಾ ಗ್ರಹಣಪ್ರಾಧಾನ್ಯಾಚ್ಚ ಗುಣಭೂತಾ ನಿದ್ರಾ ಇತಿ ತಸ್ಮಿನ್ ವಿಪರ್ಯಾಸಃ ಸ್ವಪ್ನಃ | ತೃತೀಯೇ ತು ಸ್ಥಾನೇ ತತ್ತ್ವಜ್ಞಾನಲಕ್ಷಣಃ,² ನಿದ್ರೈವ ಕೇನಲಾ, ವಿಪರ್ಯಾಸಃ ಅತಃ ತಯೋಃ ಕಾರ್ಯಕಾರಣಸ್ಥಾನಯೋಃ ಅನ್ಯಥಾಗ್ರಹಣಾಗ್ರಹಣಲಕ್ಷಣ ವಿಪರ್ಯಾಸೇ³ ಕಾರ್ಯಕಾರಣಬಂಧರೂಪೇ ಪರಮಾರ್ಥತತ್ತ್ವಪ್ರತಿಬೋಧತಃ

1. " ಸರ್ಪ ಇವ " ಅ|| ಕಾ|| " ಸರ್ಪವತ್ " ವಾ||

2. " ತತ್ತ್ವಾಗ್ರಹಣಲಕ್ಷಣಾ " ವಾ||

3. " ಅನ್ಯಥಾಗ್ರಹಣತತ್ತ್ವಾಗ್ರಹಣ..... " ವಾ||

ಣೇ ತುರಿಯಂ ಪದಮ್ ಅಶ್ನುತೇ | ತದಾ ಉಭಯಲಕ್ಷಣಂ ಬನ್ಧನಂ¹ ತತ್ರ
ಪಶ್ಯನ್ ತುರಿಯೇ ನಿಶ್ಚಿತೋ ಭವತಿ ಇತ್ಯರ್ಥಃ ||

(ಭಾಷ್ಯಾರ್ಥ)

ಕನಸು, ಎಚ್ಚರ-ಇವುಗಳಲ್ಲಿ ಹಗ್ಗದಲ್ಲಿ ಹಾವನ್ನು ಕಾಣುವಂತೆ ತತ್ತ್ವವನ್ನು
ರಿಯ ರೂಪದಿಂದ ಅರಿಯುತ್ತಿರುವವನಿಗೆ ಕನಸಾಗಿರುತ್ತದೆ. ತತ್ತ್ವವನ್ನು
ಯದವನಿಗೆ ನಿದ್ರೆಯಾಗಿ (ಗಿರುತ್ತದೆ. ಅದು) ಮೂರು ಅವಸ್ಥೆಗಳಲ್ಲಿಯೂ ಸಮ
ಗಿರುತ್ತದೆ. ಕನಸುನಿದ್ರೆಗಳು (ಇಬ್ಬರಿಗೂ) ಸಮಾನವಾಗಿರುವದರಿಂದ
ಸ್ವತೈಜಸರಿಬ್ಬರನ್ನೂ ಒಂದು ರಾಶಿ(ಯಾಗಿ ಮಾಡಿ ಹೇಳಿದೆ)² ಮತ್ತು (ಅವರಿಗೆ)
ರಿಯಾಗಿ ತಿಳಿಯುವದೆಂಬುದೇ ಮುಖ್ಯವಾಗಿರುವದರಿಂದ ನಿದ್ರೆಯು
ಮುಖ್ಯವಾಗಿರುತ್ತದೆಯಾಗಿ ಆ (ರಾಶಿಯಲ್ಲಿ) ಕನಸೇ ತಪ್ಪು ಕಲ್ಪನೆ. ಆದರೆ ಮೂರ
ಯು (ನಿದ್ರೆ ಎಂಬ) ಅವಸ್ಥೆಯಲ್ಲಿ ತತ್ತ್ವವನ್ನು ಅರಿಯದಿರುವದೆಂಬ ನಿದ್ರೆಯೊಂದೇ
ಶ್ರುಕಲ್ಪನೆ. ಆದ್ದರಿಂದ ಆ ಕಾರ್ಯಕಾರಣಸ್ಥಾನಗಳಲ್ಲಿರುವ³ ಬೇರೆಯಾಗಿ
ರಿಯುವದು, ತತ್ತ್ವವನ್ನು ಅರಿಯದಿರುವದು-ಎಂಬ ತಪ್ಪುಕಲ್ಪನೆಯು
ರಮಾರ್ಥನಾದ ತತ್ತ್ವವನ್ನು ತಿಳಿದುಕೊಳ್ಳುವದರಿಂದ ಹೋದರೆ ತುರಿಯ
ವನನ್ನು ಪಡೆದುಕೊಳ್ಳುತ್ತಾನೆ. ಆಗ (ಈ) ಎರಡು ವಿಧವಾದ ಬಂಧ
ನೂ ಅದರಲ್ಲಿ ಕಾಣದೆ ತುರಿಯನಲ್ಲಿ ನಿಶ್ಚಯವುಳ್ಳವನಾಗುತ್ತಾನೆ
ವದರ್ಥ.⁴

ಅನಾದಿಮಾಯಯಾ ಸುಪ್ತೋ ಯದಾ ಜೀವಃ ಪ್ರಬುದ್ಯತೇ |

ಅಜನುನಿದ್ರನುಸ್ವಪ್ನನುದ್ವೈತಂ ಬುದ್ಯತೇ ತದಾ || ೧೬ ||

೧೬. ಅನಾದಿಮಾಯೆಯಿಂದ ನಿದ್ರೆಮಾಡುತ್ತಿರುವ ಜೀವನು
ಯಾವಾಗ ಎಚ್ಚರುವನೋ ಆಗ ಅಜನೂ ಅನಿದ್ರನೂ ಅಸ್ವಪ್ನನೂ (ಆಗಿರುವ)
ದ್ವೈತನನ್ನು ಅರಿತುಕೊಳ್ಳುವನು.

1. “ ಬನ್ಧ ರೂಪಮ್ ” ಅ|| ಅ||

2. ತಪ್ಪಾಗಿ ದ್ವೈತವನ್ನು ಅರಿಯುವದೆಂಬ ಕಾರ್ಯಜ್ಞಾನದ ಸ್ಥಾನ, ಸರಿಯಾಗಿ
ದ್ವೈತವನ್ನು ಅರಿಯದಿರುವದೆಂಬ ಕಾರಣಜ್ಞಾನದ ಸ್ಥಾನ-ಎಂಬ ಎರಡೇ ಅವಸ್ಥೆಗಳನ್ನು
ಒಟ್ಟುಕೊಂಡರೆ ಸಾಕಾಗಿದೆ ಎಂದರ್ಥ.

3. ನಿದ್ರೆಯು ಎಚ್ಚರಕನಸುಗಳಿಗೆ ಕಾರಣವೆಂದಾಗಲಿ ಅವು ನಿದ್ರೆಯ ಕಾರ್ಯ
ಯದಾಗಲಿ ಅರ್ಥವನ್ನು ಮಾಡಬಾರದು. ಕಾರ್ಯವೆಂದರೆ ತಪ್ಪುತಿಳಿವಳಿಕೆ, ಕಾರಣ
ವೆಂದರೆ ಸರಿಯಾಗಿ ತಿಳಿದಿರುವದು. ಈ ಅಜ್ಞಾನಗಳಿರುವ ಅವಸ್ಥೆಗಳಾದ್ದರಿಂದ ಇವನ್ನು
ಕಾರ್ಯಕಾರಣಸ್ಥಾನಗಳೆಂದು ಕರೆದಿದೆ.

4. ಜ್ಞಾನವೇ ತುರಿಯನ ಪ್ರಾಪ್ತಿ. ಸ್ವರ್ಗಾದಿಗಳಂತೆ ಈ ಪ್ರಾಪ್ತಿಗೆ ಎಲ್ಲಿಗೂ
ನೀಗಬೇಕಾದದ್ದಿಲ್ಲ-ಎಂದು ಭಾವ.

(ಭಾಷ್ಯ)

೫೩. ಯೋಗಯಂ ಸಂಸಾರೀ ಜೀವಃ ಸಃ ಉಭಯಲಕ್ಷಣೇನ-ತತ್ತ್ವಾಪ್ತತಿ ಬೋಧರೂಪೇಣ ಬೀಜಾತ್ಮನಾ ಅನ್ಯಥಾಗ್ರಹಣಲಕ್ಷಣೇನ ಚ ಅನಾದಿಕಾಲಪ್ರವೃತ್ತೇನ ಮಾಯಾಲಕ್ಷಣೇನ ಸ್ವಾವೇನ¹ ಮಮ ಅಯಂ ಪಿತಾ, ಪುತ್ರೋಽಯಮ್, ನಪ್ತಾ, ಕ್ಷೇತ್ರಮ್, ಗೃಹಮ್, ಪಶವಃ, ಅಹಮ್ ಏಷಾಂ ಸ್ವಾಮೀ, ಸುಖೀ, ದುಃಖೀ, ಕ್ಷಯಿತೋಽಹಮ್ ಅನೇನ ವರ್ಧಿತಶ್ಚ ಅನೇನ ಇತಿ ಏವಂಪ್ರಕಾರಾನ್ ಸ್ವಪ್ನಾನ್ ಸ್ಥಾನದ್ವಯೇಽಪಿ ಪಶ್ಯನ್ ಸುಪ್ತಃ, ಯದಾ ವೇದಾನ್ತಾರ್ಥತತ್ತ್ವಾಭಿಜ್ಞೇನ ಪರಮ ಕಾರುಣಿಕೇನ ಗುರುಣಾ "ನಾಸಿ ಏವಂ ತ್ವಂ ಹೇತುಫಲಾತ್ಮಕಃ ಕಿಂತು ತತ್ ತ್ವಮಸಿ" ಇತಿ ಪ್ರತಿಬೋಧ್ಯಮಾನಃ², ತದಾ ಏವಂ ಪ್ರತಿಬುಧ್ಯತೇ | ಕಥಮ್? ನಾಸ್ಮಿನ್ ಬಾಹ್ಯಮ್ ಆಭ್ಯಂತರಂ ವಾ ಜನ್ಮಾದಿಭಾವವಿಕಾರಃ ಅಸ್ತಿ | ಅತಃ ಅಜಮ್ 'ಸಬಾಹ್ಯಾಭ್ಯಂತರೋ ಹ್ಯಜಃ' (ಮುಂ. ೨-೧-೨) ಇತಿ ಶ್ರುತೇಃ³ | ಸರ್ವಭಾವ ವಿಕಾರವರ್ಜಿತಮ್ ಇತ್ಯರ್ಥಃ | ಯಸ್ಮಾತ್ ಜನ್ಮಾದಿಕಾರಣಭೂತಂ ನ ಅಸ್ಮಿನ್ ಅವಿದ್ಯಾತಮೋಬೀಜಂ ನಿದ್ರಾ ವಿದ್ಯತೇ ಇತಿ ಅನಿದ್ರಮ್ | ಅನಿದ್ರಂ ಹಿ ತತ್ ತುರಿಯಮ್ | ಅತ ಏವ ಅಸ್ವಪ್ನಮ್ | ತನ್ನಿಮಿತ್ತತ್ವಾತ್ ಅನ್ಯಥಾಗ್ರಹಣಸ್ಯ | ಯಸ್ಮಾಚ್ಚ ಅನಿದ್ರಮ್ ಅಸ್ವಪ್ನಮ್ ತಸ್ಮಾತ್ ಅಜಮ್ ಅದ್ವೈತಂ ತುರಿಯಮ್ ಆತ್ಮಾನಂ ಬುಧ್ಯತೇ ತದಾ ||

(ಭಾಷ್ಯಾರ್ಥ)

ಈ ಸಂಸಾರಿಯಾದ ಜೀವನಿದಾನಲ್ಲ, ಇವನು ತತ್ತ್ವವನ್ನು ಅರಿಯದ್ದೆಂಬ ರೂಪದ ಬೀಜರೂಪವಾದ (ನಿದ್ರೆ), ತಪ್ಪಾಗಿ ತಿಳಿಯುವದೆಂಬ (ನಿದ್ರೆ)- ಈ ಎರಡು ಬಗೆಯ ಅನಾದಿಕಾಲದಿಂದ ಸಾಗಿಬಂದಿರುವ ಮಾಯಾರೂಪ ವಾದ⁴ ನಿದ್ರೆಯಿಂದ "ಇವನು ನನ್ನ ತಂದೆ, ಇವನು ಮಗನು, (ಇವನು) ಮುಮ್ಮಗನು, (ಇದು) ಹೊಲವು, ಮನೆ, (ಇವು) ದನಕರುಗಳು, ನಾನು ಇವುಗಳ ಒಡೆಯನು, ಸುಖಿಯಾಗಿರುವೆನು, ದುಃಖಿಯಾಗಿರುವೆನು, ಇವನಿಂದ ನಾನು

1. 'ಸ್ವಪ್ನೇನ' ಅ||; ಮೈ|| ಕಾ|| ಪಾಠದಲ್ಲಿ ಈ ಮಾತೇ ಇಲ್ಲ.

2. ಇಲ್ಲಿ 'ಯದಾ' ಎಂಬ ಮಾತು ಅ|| ಮೈ|| ಗಳಲ್ಲಿ ಹೆಚ್ಚಾಗಿದೆ; ಮೊದಲಿರುವ ಯದಾ ದೂರವಾಯಿತೆಂದು ಮತ್ತೆ ಸಂಬಂಧವನ್ನು ತೋರಿಸುವದಕ್ಕೆ ಪ್ರಯೋಗಿಸಿದೆ. ಎಂದು ಛಾವಿಸಬೇಕು.

3. 'ಸಬಾಹ್ಯಾಭ್ಯಂತರಸರ್ವವಿಕಾರವರ್ಜಿತಮ್ ಇತ್ಯರ್ಥಃ' ಅ|| ಮೈ||

4. ಅತ್ಮನಿಗೆ ತತ್ತ್ವವನ್ನು ಅರಿಯದ್ದೆಂಬ ಅಜ್ಞಾನನಿದ್ರೆಯು ಅನಾದಿಕಾಲದಿಂದ ಇದ್ದುಕೊಂಡಿದ್ದರೂ ಅದು ಅವನ ಸ್ವರೂಪಕ್ಕೆ ಸೇರಿರುವ ಧರ್ಮವಲ್ಲ, ಬರಿಯ ಮಾಯೆ, ದುಸಿತೋರಿಕೆ.

ಹಾಳಾದೆನು, ಇವನಿಂದ ಬಾಳಿದೆನು”-ಎಂದೀ ಪರಿಯಾದ ಕನಸುಗಳನ್ನು ಎರಡು ಅನಿಗಳಲ್ಲಿಯೂ¹ ಕಾಣುತ್ತಾ ನಿದ್ರೆಮಾಡುತ್ತಿದ್ದವನು, ಯಾವಾಗ ವೇದಾಂತಗಳ ಅರ್ಥದ ನಿಜವನ್ನು ತಿಳಿದಿರುವ ಪರಮಕಾರುಣಿಕನಾದ ಗುರುವು “ ನೀನು ಹೀಗೆ ಹೇತುಫಲರೂಪನಾಗಿರುವುದಿಲ್ಲ. ಮತ್ತೇನೆಂದರೆ ಅದೇ ನೀನಾಗಿರುವೆ” ಎಂದು ಎಚ್ಚರಿಸುವನೋ ಆಗ ಹೀಗೆಂದು ಅರಿತುಕೊಳ್ಳುವನು. ಹೇಗೆ? ಎಂದರೆ: ಈ (ಆತ್ಮನಲ್ಲಿ) ಹೊರಗಾಗಲಿ ಒಳಗಾಗಲಿ ಜನ್ಮವೆಂಬ² ಭಾವವಿಕಾರವು ಇರುವುದಿಲ್ಲ; ಆದ್ದರಿಂದ (ಈತನು) ಅಜನು. “ ಒಳಗೂ ಹೊರಗೂ ಹುಟ್ಟಿಲ್ಲದವನು” (ಮುಂ. ೨-೧-೨) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು. ಯಾವ ಭಾವವಿಕಾರಗಳೂ ಇಲ್ಲದವನು ಎಂದರ್ಥ³. ಏಕೆಂದರೆ ಹುಟ್ಟು ಮುಂತಾದದ್ದಕ್ಕೆ ಕಾರಣವಾಗಿರುವ ಅವಿದ್ಯೆ ಎಂಬ ಮಬ್ಬಿನ ಬೀಜವಾದ ನಿದ್ರೆಯು ಇವನಲ್ಲಿರುವುದಿಲ್ಲ⁴; ಆದ್ದರಿಂದ ಇದು ಅನಿದ್ರವು. ಆ ತುರಿಯವು (ಯಾವ) ನಿದ್ರೆಯೂ ಇಲ್ಲದ್ದಷ್ಟೆ. ಆದ್ದರಿಂದಲೇ ಅದು ಅಸ್ವಪ್ನವು; ಏಕೆಂದರೆ ಆ (ನಿದ್ರೆಯೇ) ಅನ್ಯಥಾಗ್ರಹಣವೆಂಬ (ಕನಸಿಗೆ) ಕಾರಣವು. (ಹೀಗೆ) ನಿದ್ರೆಯಿಲ್ಲದೆ ಕನಸಿಲ್ಲದೆ ಇರುವದರಿಂದ ಆತನು ಹುಟ್ಟಿಲ್ಲದ ಅದ್ವೈತನೂ (ಆಗಿರುತ್ತಾನೆ. ಅಂಥ ಅದ್ವೈತನಾದ) ತುರಿಯನನ್ನು (ತನ್ನ) ಆತ್ಮನೆಂದು ಆಗ ಅರಿತುಕೊಳ್ಳುತ್ತಾನೆ.

ದ್ವೈತವು ನಿಜವಾಗಿರುವದೂ ಇಲ್ಲ, ಹೋಗುವದೂ ಇಲ್ಲ

(ಭಾಷ್ಯ)

೫೪. ಪ್ರಪಂಚಾನಿವೃತ್ತ್ಯಾ ಚೇತ್ ಪ್ರತಿಬುಧ್ಯತೇ, ಅನಿವೃತ್ತೇ ಪ್ರಪಂಚೈಃ ಕಥಮ್ ಅದ್ವೈತಮ್ ಇತಿ? ಉಚ್ಯತೇ—

1. ಎಚ್ಚರಿನಲ್ಲಾಗಲಿ ಕನಸಿನಲ್ಲಾಗಲಿ ದ್ವೈತವನ್ನು ಕಾಣುವದೆಂಬುದು ಅನ್ಯಥಾ ಜ್ಞಾನರೂಪವಾದ ಕನಸೇ.

2. ಜನ್ಮಾದಿ ಎಂದು ಮೂಲದಲ್ಲಿದೆಯಾದರೂ ‘ಆದಿ’ ಎಂಬ ಮಾತನ್ನು ಬರೆದವರು ಹೆಚ್ಚಾಗಿ ಸೇರಿಸಿಕೊಂಡಿರುವರೆಂದು ಕಾಣುತ್ತದೆ.

3. ಆತ್ಮನಿಗೆ ಜನ್ಮವಿಲ್ಲವೆಂದು ಹೇಳಿರುವುದು ಇರುವುದು, ಬೆಳೆಯುವುದು, ಮಾರ್ಪಡುವುದು, ಕುಂದುವುದು, ಸಾಯುವುದು-ಎಂಬ ವಿಕಾರಗಳೂ ಇಲ್ಲವೆಂದು ಹೇಳುವದಕ್ಕೆ ಎಂದು ಅಭಿಪ್ರಾಯ. ಮುಂ. ಭಾ. ಭಾ. ೫೩; ೧೬. ಭಾ. ಭಾ. ೬೪.

4. ಅನ್ಯಥಾಜ್ಞಾನವು ಜನ್ಮಾದಿಗಳಿಗೆ ಕಾರಣ; ಅಜ್ಞಾನನಿದ್ರೆಯು ಅನ್ಯಥಾಜ್ಞಾನಕ್ಕೆ ಕಾರಣ.

(ಭಾಷ್ಯಾರ್ಥ)

(ಆಕ್ಷೇಪ);—ಪ್ರಪಂಚವು ತೊಲಗುವದರಿಂದ ಅರಿತುಕೊಳ್ಳುತ್ತಾನಾದರ, ಪ್ರಪಂಚವು ಹೋಗದೆ ಇರುವಾಗ ಅದ್ವೈತವು ಹೇಗೆ?¹

(ಪರಿಹಾರ):—ಹೇಳುತ್ತೇನೆ:—

ಪ್ರಪಂಚೋ ಯದಿ ವಿದ್ಯೇತ ನಿವರ್ತೇತ ನ ಸಂಶಯಃ |

ಮಾಯಾಮಾತ್ರಮಿದಂ ದ್ವೈತಮದ್ವೈತಂ ಪರಮಾರ್ಥತಃ || ೧೭ ||

೧೭. ಪ್ರಪಂಚವು ಇರುವದಾದರೆ ಹೋದೀತು, ಸಂಶಯವಿಲ್ಲ. ಈ ದ್ವೈತವು ಮಾಯಾಮಾತ್ರವು, ಪರಮಾರ್ಥವಾಗಿ ಅದ್ವೈತವು.

(ಭಾಷ್ಯ)

೫೫. ಸತ್ಯಮ್ ಏವಂ ಸ್ಯಾತ್ ಪ್ರಪಂಚೋ ಯದಿ ವಿದ್ಯೇತ | ರಜ್ಜ್ವಾಂ ಸರ್ಪ ಇವ ಕಲ್ಪಿತತ್ವಾತ್ ನ ತು ಸ ವಿದ್ಯತೇ | ವಿದ್ಯಮಾನಶ್ಚೇತ್ ನಿವರ್ತೇತ ನ ಸಂಶಯಃ | ನ ಹಿ ರಜ್ಜ್ವಾಂ ಭ್ರಾನ್ತಿಬುದ್ಧ್ಯಾ ಕಲ್ಪಿತಃ ಸರ್ಪಃ ವಿದ್ಯಮಾನಃ ಸನ್ ವಿನೇಕತೋ ನಿವೃತ್ತಃ | ನ ಚ² ಮಾಯಾ ಮಾಯಾವಿನಾ ಪ್ರಯುಕ್ತಾ ತದ್ಧರ್ಶಿನಾಂ ಚಕ್ಷುರ್ಬನ್ಧಾಪಗಮೇ ವಿದ್ಯಮಾನಾ ಸತೀ ನಿವೃತ್ತಾ | ತಥಾ ಇದಂ ಪ್ರಪಂಚಾಖ್ಯಂ ಮಾಯಾಮಾತ್ರಂ ದ್ವೈತಮ್ | ರಜ್ಜ್ವಾನ್ಮತ್ ಮಾ ಯಾ ವಿ ನ ಚ್ಚ ಅದ್ವೈತಂ ಪರ ಮಾರ್ಥತಃ | ತಸ್ಮಾತ್ ನ ಕ್ಷಿತ್ ಪ್ರಪಂಚಃ ಪ್ರವೃತ್ತಃ ನಿವೃತ್ತೋ ವಾ ಅಸ್ತಿ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ನಿಜ, ಪ್ರಪಂಚವು ಇರುವದಾದರೆ ಹೀಗೆ ಆದೀತು³. ಆದರೆ ಹಗ್ಗದಲ್ಲಿ ಹಾವಿ ನಂತೆ ಅದು ಕಲ್ಪಿತವಾಗಿರುವದರಿಂದ ಅದು ಇರುವದಿಲ್ಲ⁴. ಇರುವದಾದರೆ

1. ಮಾಯಾನಿದ್ರೆಯು ಹೋಗಬೇಕು ಎಂದದ್ದರಿಂದ ಪ್ರಪಂಚವು ತೊಲಗಿದ ಬಳಿಕ ಅದ್ವೈತಜ್ಞಾನವಾಗುತ್ತದೆ ಎಂದು ಪೂರ್ವಪಕ್ಷಿ ಭಾವಿಸಿರುತ್ತಾನೆ.

2. 'ನೈವ' ಅ|| ಕಾ|| ಮೈ||

3. ಪ್ರಪಂಚವು ಇರುವಾಗ ಅದ್ವೈತವೆಂಬುದು ಹೊಂದುವದಿಲ್ಲ ಎಂಬ ಆಕ್ಷೇಪವು ಯುಕ್ತವಾದೀತು ಎಂದು ಭಾವ. ಕಾರಣಾಧೀನವಾಗಿ ಪ್ರಪಂಚವು ಇರುವಾಗ ಅದು ಲಯವಾದರೂ ಕಾರಣವಿದ್ದರೆ ನಿವೃತ್ತಿಯು ತೀರ ಆಯಿತೆಂದು ಹೇಳಲಾಗುವದಿಲ್ಲ ಎಂಬ ಶಂಕೆಯು ಹುಟ್ಟುತ್ತಿತ್ತು-ಎಂದು ಅ|| ವ್ಯಾಖ್ಯಾನದಲ್ಲಿ ಕಲ್ಪಿಸಿರುವ ಶ್ಲೋಕಾರ್ಥವು ಸರಿಯಲ್ಲ.

4. ಅದು ತೋರುತ್ತಿದ್ದ ರೂ ನಿಜವಾಗಿಲ್ಲ; ಅದ್ದರಿಂದ ಅದ್ವೈತಕ್ಕೆ ಹಾನಿಯಿಲ್ಲ.

ಹೋದೀತು, (ಇದಕ್ಕೆ) ಸಂಶಯವಿಲ್ಲ¹. ಹಗ್ಗದಲ್ಲಿ ಭ್ರಾಂತಿಬುದ್ಧಿಯಿಂದ ಕಲ್ಪಿತವಾಗಿರುವ ಹಾವು² (ನಿಜವಾಗಿ) ಇದ್ದುಕೊಂಡು ವಿವೇಕದಿಂದ ಹೋಗುವದಿಲ್ಲವಷ್ಟೆ. (ಹಾಗೆಯೇ) ಮಾಯಾವಿಯು ಹಾಕಿದ ಮಾಯೆಯು ಅದನ್ನು ನೋಡುತ್ತಿರುವವರ ಕಣ್ಣುಕಟ್ಟುಹೋಗುತ್ತಲೂ (ಮೊದಲು) ಇದ್ದದ್ದು (ಆಗ) ಹೋಗುವದೂ ಇಲ್ಲ. ಅದರಂತೆಯೇ ಈ ಪ್ರಸಂಚನೇಂಬ ದ್ವೈತವು ಬರಿಯ ಮಾಯೆ ; (ದೃಷ್ಟಾಂತದ) ಹಗ್ಗದಂತೆಯೂ ಮಾಯಾವಿಯಂತೆಯೂ ನಿಜವಾಗಿ ಅದ್ವೈತವೇ (ಇರುವದು.) ಆದ್ದರಿಂದ ಯಾವ ಪ್ರಸಂಚವೂ ಬಂದದ್ದೂ ಇಲ್ಲ, ಹೋದದ್ದೂ ಇಲ್ಲ-³ ಎಂದು ಅಭಿಪ್ರಾಯವು.

(ಭಾಷ್ಯ)

- ೫೬ ನನು ಶಾಸ್ತ್ರಾ ಶಾಸ್ತ್ರಂ ಶಿಷ್ಯಃ ಇತಿ ಅಯಂ ವಿಕಲ್ಪಃ ಕಥಂ ನಿವೃತ್ತಃ ಇತಿ? ಉಚ್ಯತೇ—

(ಭಾಷ್ಯಾರ್ಥ)

(ಅಕ್ಷೇಪ):—ಗುರು, ಶಾಸ್ತ್ರ, ಶಿಷ್ಯ-ಎಂಬ ಈ ವಿಕಲ್ಪವಾದರೂ ಹೇಗೆ ಹೋಗುವದು?

(ಪರಿಹಾರ):—ಹೇಳುತ್ತೇನೆ.

ವಿಕಲ್ಪೋ ವಿನಿವರ್ತೇತ ಕಲ್ಪಿತೋ ಯದಿ ಕೇನಚಿತ್ |

ಉಪದೇಶಾದಯಂನಾದೋ ಜ್ಞಾತೇ ದ್ವೈತಂ ನ ವಿದ್ಯತೇ || ೧೮ ||

೧೮. ವಿಕಲ್ಪವು ಯಾರಿಂದಲಾದರೂ ಕಲ್ಪಿತವಾಗಿದ್ದಿದ್ದರೆ ಹೋಗಬಹುದಾಗಿತ್ತು. ಉಪದೇಶಕ್ಕಾಗಿ ಈ ವಾದವು, ತಿಳಿದರೆ ದ್ವೈತವಿರುವದಿಲ್ಲ.

(ಭಾಷ್ಯ)

೫೭. ವಿಕಲ್ಪಃ ವಿನಿವರ್ತೇತ ಯದಿ ಕೇನಚಿತ್ ಕಲ್ಪಿತಃ ಸ್ಯಾತ್ | ಯಥಾ ಅಯಂ ಪ್ರಸಂಚಃ ಮಾಯಾರಜ್ಜುಸರ್ಪವತ್, ತಥಾ ಅಯಂ ಶಿಷ್ಯಾದಿಭೇದ ವಿಕಲ್ಪೋಽಪಿ ಪ್ರಾಕ್ ಪ್ರತಿಬೋಧಾದೇವ ಉಪದೇಶನಿಮಿತ್ತಃ | ಅತಃ ಉಪದೇಶಾತ್

1. ಇರುವದು ಹೋಗಬೇಕು-ಎಂಬುದು ಇಲ್ಲಿ ವಿವಕ್ಷಿತವಲ್ಲ; ದ್ವೈತವು ನಿಜವಾಗಿದ್ದರೆ ಅದು ಹೋಗದೆ ಅದ್ವೈತವು ಹೇಗೆ ಎಂದು ಶಂಕಿಸಬಹುದಾಗಿತ್ತು ಎಂದು ಭಾವ.

2. ಹಗ್ಗದ ಹಾವೇ ಮುಂತಾದ ತೋರಿಕೆಗಳು ಅವಿದ್ಯಾಪರಿಣಾಮವಾಗಿ ತತ್ಕಾಲಕ್ಕೆ ಹುಟ್ಟುವವು ಎಂಬ ಈಚಿನ ಕೆಲವರು ವೇದಾಂತಿಗಳ ಪ್ರಕ್ರಿಯೆಯು ಭಾಷ್ಯದಲ್ಲಿ ಕಾಣುವದಿಲ್ಲ.

3. ಅದ್ವೈತವನ್ನು ಅರಿತುಕೊಳ್ಳುವದೇ ಪ್ರಸಂಚನಿವೃತ್ತಿ.

ಅಯಂ ವಾದಃ ಶಿಷ್ಯಃ ಶಾಸ್ತ್ರಾ ಶಾಸ್ತ್ರಮ್ ಇತಿ | ಉಪದೇಶಕಾರ್ಯೇ ತು ಜ್ಞಾನೇ ನಿರ್ವೃತ್ತೇ ಜ್ಞಾತೇ ಪರಮಾರ್ಥತತ್ವೇ ದ್ವೈತಂ ನ ವಿದ್ಯತೇ ||

(ಭಾಷ್ಯಾರ್ಥ)

ಯಾರಾದರೂ¹ ಕಲ್ಪಿಸಿದ್ದಾದರೆ ವಿಕಲ್ಪವು ಹೋದೀತು². ಹೇಗೆ ಈ ಪ್ರಸಂಚವು ಮಾಯೆಯಂತೆಯೂ, ಹಗ್ಗದ ಹಾವಿನಂತೆಯೂ (ಭ್ರಾಂತಿಯಾಗಿರುವುದೋ) ಹಾಗೆಯೇ ಶಿಷ್ಯನೇ ಮುಂತಾದ ಭೇದ (ರೂಪವಾದ) ವಿಕಲ್ಪವೂ ಜ್ಞಾನವಾಗುವ ಮೊದಲೇ ಉಪದೇಶವೆಂಬ ಕಾರಣದಿಂದ (ಆಗಿರುತ್ತದೆ)³. ಆದ್ದರಿಂದ ಶಿಷ್ಯ, ಗುರು, ಶಾಸ್ತ್ರ-ಎಂಬ ಈ ವಾದವೂ ಉಪದೇಶಕ್ಕಾಗಿ. ಅದರೆ ಉಪದೇಶದ ಫಲವಾದ ಜ್ಞಾನವು ಉಂಟಾದರೆ, ಪರಮಾರ್ಥತತ್ವವನ್ನು ಅರಿತುಕೊಂಡರೆ, ದ್ವೈತವು ಇರುವದಿಲ್ಲ⁴.



1. 'ಯಾವುದಾದರೂ (ಕಾರಣವು)' ಎಂದೂ ಕನ್ನಡಿಬಹುದು. ವಿಕಲ್ಪವೆಂಬುದು ನಿಜವಾಗಿ ಯಾವುದಾದರೂ ಕಾರಣದಿಂದ ಆಗಿದ್ದಿದ್ದರೆ ಆ ಕಾರಣವಿರುವವರಿಗೆ ಹೋಗುವುದಿಲ್ಲ; ಅದು ಹೋಗದೆ ಅದ್ವೈತವು ಹೇಗೆ ಎಂದು ಶಂಕಿಸಬಹುದು.

2. ಇಲ್ಲಿಯೂ ವಿಕಲ್ಪವು ನಿಜವಾಗಿಲ್ಲ ಎಂಬ ಅಭಿಪ್ರಾಯವೇ ಹೊರತು ಅದು ಹೋಗುವದೆಂಬುದೇನೂ ವಿವಕ್ಷಿತವಲ್ಲ.

3. ಶಿಷ್ಯಾದಿಭೇದವೂ ಪ್ರಸಂಚದಲ್ಲಿಯೇ ಸೇರಿರುತ್ತದೆ; ಅದರಂತೆಯೇ ಹುಸಿ ತೋರಿಕೆಯೇ ಆಗಿರುತ್ತದೆ.

4. ಶಾಸ್ತ್ರಾದಿಭೇದವು ಅಪರಮಾರ್ಥವು, ಅದ್ವೈತವೇ ಪರಮಾರ್ಥ-ಎಂದು ಅರಿತು ಕೊಳ್ಳುವುದೇ ಜ್ಞಾನವು. ಈ ಜ್ಞಾನನಾದಾಗ ಜ್ಞಾನಾಜ್ಞಾನಾದಿವಿಕಲ್ಪವೂ ಅಪರಮಾರ್ಥವಾಗಿ ಬಿಡುತ್ತದೆ.

೨. ಉಪನಿಷತ್ತು

ಆತ್ಮನ ಪಾದಗಳಿಗೂ ಓಂಕಾರದ ಮಾತೃಗಳಿಗೂ ತಾದಾತ್ಮ್ಯ

ಸೋಽಯಮಾತ್ಮಾಧ್ಯಕ್ಷರನೋಜ್ವಾರೋಽಧಿಮಾತ್ರಂ ಸಾ ದಾ
ಮಾತ್ರಾ ಮಾತ್ರಾಶ್ಚ ಸಾದಾ ಅಕಾರ ಉಕಾರೋ ಮಕಾರ
ಇತಿ || ೮ ||

೮. ಆ ಈ ಆತ್ಮನು ಅಧ್ಯಕ್ಷರನಾಗಿ (ನೋಡಿದರೆ) ಅಧಿಮಾತ್ರವಾದ
ಓಂಕಾರವು. ಪಾದಗಳು ಮಾತೃಗಳು, ಮತ್ತು ಮಾತೃಗಳು ಪಾದಗಳು.
ಅಕಾರ, ಉಕಾರ, ಮಕಾರ-ಎಂಬಿವು (ಮಾತೃಗಳು.)

(ಭಾಷ್ಯ)

೫೮. ಅಭಿಧೇಯಪ್ರಾಧಾನ್ಯೇನ¹ ಓಂಕಾರಃ ಚತುಷ್ಟಾತ್ ಆತ್ಮಾ ಇತಿ
ವ್ಯಾಖ್ಯಾತೋ ಯಃ, ಸೋಽಯಮ್ ಆತ್ಮಾ ಅಧ್ಯಕ್ಷರಮ್ ಅಕ್ಷರಮ್ ಅಧಿಕೃತ್ಯ
ಅಭಿಧಾನಪ್ರಾಧಾನ್ಯೇನ ವರ್ಣ್ಯಮಾನಃ ಅಧ್ಯಕ್ಷರಮ್ | ಕಿಂ ಪುನಸ್ತತ್ ಅಕ್ಷರಮ್
ಇತಿ? ಆಹ-ಓಂಕಾರಃ | ಸೋಽಯಮ್ ಓಂಕಾರಃ ಪಾದಶಃ ಪ್ರವಿಭಜ್ಯಮಾನಃ
ಅಧಿಮಾತ್ರಂ ಮಾತ್ರಾಮ್ ಅಧಿಕೃತ್ಯ ವರ್ತತೇ ಇತಿ ಅಧಿಮಾತ್ರಮ್ | ಕಥಮ್?
ಅಕಾರ ಉಕಾರೋ ಮಕಾರಃ ಇತಿ ||²

(ಭಾಷ್ಯಾರ್ಥ)

ಅಭಿಧೇಯವನ್ನು ಮುಖ್ಯವಾಗಿಟ್ಟುಕೊಂಡು ಓಂಕಾರವು ನಾಲ್ಕು ಪಾದ
ಗಳುಳ್ಳ ಆತ್ಮನು ಎಂದು ಯಾವನನ್ನು (ಹಿಂದೆ) ವಿವರಿಸಿತ್ತೋ³ ಆ ಈ ಆತ್ಮನು
ಅಧ್ಯಕ್ಷರನಾಗಿ-ಅಕ್ಷರವನ್ನು ಅಧಿಕರಿಸಿ⁴ ಅಭಿಧಾನವನ್ನು ಮುಖ್ಯವಾಗಿಟ್ಟುಕೊಂಡು

1. "ಅಭಿಧೇಯಪ್ರಧಾನಃ" ಅ|| ಕಾ|| ವೈ||

2. ಇಲ್ಲಿ 'ಮಾತ್ರಾಶ್ಚ ಸಾದಾಃ' ಎಂಬ ಉಪನಿಷದ್ವಾಕ್ಯದ ಭಾಷ್ಯವು ಬಿಟ್ಟಿದೆ;
ಅಥನಾ ಎರಡನೆಯ ಮಂತ್ರದ ಭಾಷ್ಯದಲ್ಲಿ ಇದರ ಅರ್ಥವನ್ನು ಹೇಳಿರುವುದರಿಂದ ಸ್ಪಷ್ಟ
ವೆಂದು ಉಪೇಕ್ಷೆಮಾಡಿರುತ್ತದೆ.

3. ಪರಬ್ರಹ್ಮವು ಅಭಿಧಾನಾಭಿಧೇಯವಿಭಾಗರಹಿತವಾದ ಓಂಕಾರವೆಂದು ಸಂಬಂಧ
ಭಾಷ್ಯದಲ್ಲಿ ಹೇಳಿತ್ತಷ್ಟೆ; ಅದನ್ನು ಅರಿಯುವುದಕ್ಕೆ ಸಾಧನವಾಗಿ ಅಭಿಧೇಯವನ್ನು ಮುಖ್ಯ
ವಾಗಿಟ್ಟುಕೊಂಡು ಹೇಳಿದ ಆತ್ಮನನ್ನೇ ಈಗ ಅಭಿಧಾನಪ್ರಧಾನವಾಗಿ ವರ್ಣಿಸುತ್ತದೆ.

4. ಆಶ್ರಯಿಸಿಕೊಂಡು.

ವರ್ಣಿಸುವುದರಿಂದ ಅಧ್ಯಕ್ಷರವು (ಎಂದರ್ಥ.) ಆ ಅಕ್ಷರವು ಯಾವದು? ಎಂದರೆ (ಶ್ರುತಿ) ಹೇಳುತ್ತದೆ: ಓಂಕಾರವು. ಆ ಈ¹ ಓಂಕಾರವು ಪಾದಪಾದವಾಗಿ ವಿಂಗಡಿಸಿದರೆ (ಇಲ್ಲಿ) ಅಭಿಮಾತ್ರವು²-ಮಾತ್ರೆಯನ್ನು ಅಧಿಕರಿಸಿ ಇರುತ್ತೆಯಾದ್ದರಿಂದ ಅಭಿಮಾತ್ರವು². ಹೇಗೆಂದರೆ ಆತ್ಮನಿಗೆ ಪಾದಗಳು ಯಾವವೋ ಅವೇ ಓಂಕಾರಕ್ಕೆ ಪಾದಗಳು³. ಅವು ಯಾವವು? ಎಂದರೆ ಅಕಾರ, ಉಕಾರ, ಮಕಾರ (ಇವೇ.)

ವೈಶ್ವಾನರನಿಗೂ ಅಕಾರಕ್ಕೂ ತಾದಾತ್ಮ್ಯ

(ಭಾಷ್ಯ)

೫೯. ತತ್ರ ವಿಶೇಷನಿಯಮಃ ಕ್ರಿಯತೇ—

(ಭಾಷ್ಯಾರ್ಥ)

ಇವುಗಳಲ್ಲಿ (ಇದು ಇಂಥದ್ದೆಂದು) ವಿಶೇಷವನ್ನು⁴ (ಈಗ ಶ್ರುತಿಯಲ್ಲಿ) ಗೊತ್ತುಪಡಿಸಲಾಗುತ್ತದೆ:—

ಜಾಗರಿತಸ್ಥಾನೋಽವೈಶ್ವಾನರೋಽಕಾರಃ ಪ್ರಥಮಾ
ಮಾತ್ರಾಃಪ್ರೇರಾದಿಮತ್ತ್ವಾದ್ವಾಪ್ನೋತಿ ಹ ವೈ ಸರ್ವಾನ್
ಕಾನಾನಾದಿಶ್ಚ ಭವತಿಯ ಏವಂ ನೇದ || ೯ ||

೯. ಎಚ್ಚರವೆಂಬ ಅವಸ್ಥೆಯಲ್ಲಿರುವ ವೈಶ್ವಾನರನು ಅಕಾರವೆಂಬ ಪ್ರಥಮಮಾತ್ರೆಯು; ಆಸ್ತಿಯಿಂದ ಅಥವಾ ಆದಿಮತ್ವದಿಂದ (ಹೀಗೆಂದು ತಿಳಿಯಬೇಕು.) ಯಾವನು ಹೀಗೆಂದು ತಿಳಿಯುವನೋ ಅವನು ಎಲ್ಲಾ ಕಾನುಗಳನ್ನೂ ಪಡೆದುಕೊಳ್ಳುವನು, ಆದಿಯೂ ಆಗುವನು.

1. ಆ ಎಂದರೆ ಅಭಿಧೇಯ (ವಸ್ತು) ಪ್ರಧಾನವಾಗಿ ವರ್ಣಿಸಿದ ಎಂದರ್ಥ; ಈ ಎಂದರೆ ಅಭಿಧಾನ (ಹೆಸರಿಸುವ ಶಬ್ದ) ಪ್ರಧಾನವಾಗಿ ಈಗ ವರ್ಣಿಸುವ ಎಂದರ್ಥ. ಒಂದೇ ತತ್ತ್ವವನ್ನೇ ಹೀಗೆ ಎರಡು ಬಗೆಯಿಂದ ಹೇಳಿರುತ್ತದೆ.

2. ಹಿಂದೆ ವಿಶ್ವತೈಜಸಪ್ರಾಜ್ಞರೆಂಬ ಪಾದಗಳಾಗಿ ವಿಂಗಡಿಸಿದ್ದ ತತ್ತ್ವವನ್ನೇ ಈಗ ಅಕಾರ, ಉಕಾರ, ಮಕಾರಗಳೆಂಬ ಮಾತ್ರಗಳಾಗಿ ವಿಂಗಡಿಸಿ ಹೇಳಲಾಗುತ್ತದೆ ಎಂದರ್ಥ.

3. ಹಿಂದಿನ ಗ್ರಂಥಭಾಗದಲ್ಲಿ ಉತ್ತಮಮಧ್ಯಮಾಧಿಕಾರಿಗಳಿಗಾಗಿ ಅಧ್ಯಾರೋಪಾಪಾದಗಳಿಂದ ಪರಮಾರ್ಥತತ್ತ್ವವನ್ನು ಹೇಳಿದೆಯೆಂದೂ ಈಗ ಅಧಮಾಧಿಕಾರಿಗಳಿಗೆ ಉಪಾಸನೆಯನ್ನು ಹೇಳುವದಕ್ಕಾಗಿ ಓಂಕಾರ ಮಾತ್ರಾದಿಗಳನ್ನು ಹೇಳಿದೆಯೆಂದೂ ಅ|| ವ್ಯಾಖ್ಯಾನದಲ್ಲಿದೆ. ಆ ವ್ಯಾಖ್ಯಾನವು ಶ್ರುತಿಯ ಉಪಕ್ರಮೋಪಸಂಹಾರಗಳಿಗೂ ಅಭಿಧಾನಾಭಿಧೇಯಗಳಿಗೆ ತತ್ತ್ವದ್ವಾರದಿಂದ ಮುಖ್ಯೀಕೃತವನ್ನು ಹೇಳುವ ಭಾಷ್ಯಕ್ಕೂ ವಿರುದ್ಧ. ಪೀಠಿಕೆಯನ್ನು ನೋಡಿ.

4. ಇಂಥ ಪಾದವು ಇಂಥ ಮಾತ್ರೆಯೆಂಬ ವಿಶೇಷವನ್ನು.

(ಭಾಷ್ಯ)

೭೦. ಜಾಗರಿತಸ್ಥಾನಃ ವೈಶ್ವಾನರಃ ಯಃ ಸಃ ಓಂಕಾರಸ್ಯ ಅಕಾರಃ ಪ್ರಥಮಾ ಮಾತ್ರಾ | ಕೇನ ಸಾಮಾನ್ಯೇನ ಇತಿ ? ಆಹ-ಆಪ್ತೇಃ | ಆಪ್ತಿಃ ವ್ಯಾಪ್ತಿಃ | ಅಕಾರೇಣ ಸರ್ವಾ ವಾಗ್ ವ್ಯಾಪ್ತಾ | “ಅಕಾರೋ ವೈ ಸರ್ವಾ ವಾಕ್” (ಐ. ಆ. ೨-೩-೧೯) ಇತಿ ಶ್ರುತೇಃ | ತಥಾ ವೈಶ್ವಾನರೇಣ ಜಗತ್ “ತಸ್ಯ ಹ ವಾ ಏತಸ್ಯಾತ್ಮನೋ ವೈಶ್ವಾನರಸ್ಯ ಮೂರ್ಧ್ನಿವ ಸುತೇಜಾಃ” (ಛಾಂ. ೫-೧೮-೨) ಇತ್ಯಾದಿಶ್ರುತೇಃ | ಅಭಿಧಾನಾಭಿಧೇಯಯೋಃ ಏಕತ್ವಂ ಚ ಅವೋಚಾಮ | ಆದಿಃ ಅಸ್ಯ ವಿದ್ಯತೇ ಇತಿ ಆದಿಮತ್ | ಯಥೈವ ಆದಿಮತ್ ಅಕಾರಾಖ್ಯಮ್ ಅಕ್ಷರಮ್, ತಥಾ¹ ವೈಶ್ವಾನರಃ | ತಸ್ಮಾತ್ ವಾ ಸಾಮಾನ್ಯಾತ್ ಅಕಾರತ್ವಂ ವೈಶ್ವಾನರಸ್ಯ | ತದೇಕತ್ವವಿದುಃ ಫಲಮ್ ಆಹ-ಆಪ್ತೋತಿ ಹ ವೈ ಸರ್ವಾನ್ ಕಾಮನ್ ಆದಿಃ ಪ್ರಥಮತ್ವ ಭವತಿ ಮಹತಾಮ್ ಯ ಏವಂ ನೇದ ಯಥೋಕ್ತಮ್ ಏಕತ್ವಂ ನೇದ ಇತ್ಯರ್ಥಃ ||

(ಭಾಷ್ಯಾರ್ಥ)

ಎಚ್ಚರನೆಂಬ ಅವಸ್ಥೆಯಲ್ಲಿರುವ ವೈಶ್ವಾನರನಿರುವನಲ್ಲ, ಅವನು ಓಂಕಾರದ ಮೊದಲನೆಯ ಮಾತ್ರೆಯಾದ ಅಕಾರವು². ಯಾವ ಹೋಲಿಕೆಯಿಂದ?³ ಎಂದರೆ (ಶ್ರುತಿ) ಹೇಳುತ್ತದೆ: ಆಪ್ತಿಯಿಂದ; ಆಪ್ತಿ ಎಂದರೆ ವ್ಯಾಪ್ತಿಯು (ಅದರಿಂದ ಎಂದರ್ಥ.) ಅಕಾರದಿಂದ ವಾಕ್ಯೆಲ್ಲವೂ ವ್ಯಾಪ್ತವಾಗಿರುತ್ತದೆ. “ಅಕಾರವೇ ಎಲ್ಲಾ ವಾಕ್ಯೂ ಆಗಿರುವುದು”⁴ (ಐ. ಆ. ೨-೩-೧೯) ಎಂಬ ಶ್ರುತಿ ಇದಕ್ಕೆ ಪ್ರಮಾಣವು. ಇದರಂತೆ ವೈಶ್ವಾನರನಿಂದ ಜಗತ್ತು (ಎಲ್ಲವೂ ವ್ಯಾಪ್ತವಾಗಿರುತ್ತದೆ). “ಆ ಈ ವೈಶ್ವಾನರನೆಂಬ ಆತ್ಮನಿರುವನಲ್ಲ, ಇವನಿಗೆ ಸುತೇಜವೇ ತಲೆ” (ಛಾಂ. ೫-೧೮-೨) ಮುಂತಾದ ಶ್ರುತಿಯು ಇದಕ್ಕೆ ಪ್ರಮಾಣವು. ಅಭಿಧಾನ, ಅಭಿಧೇಯ-ಇವೆರಡಕ್ಕೂ ಐಕ್ಯವಿದೆಯೆಂದೂ (ಹಿಂದೆ) ಹೇಳಿರುತ್ತೇನೆ. ಇದಕ್ಕೆ ಆದಿಯಿರುತ್ತದೆಯಾದ್ದ

1. ‘ತಥೈವ’ ಅ|| ಕಾ||

2. ವೈಶ್ವಾನರನೆಂಬ ಮೊದಲನೆಯ ಪಾದದ ವಿಷಯಕ್ಕೆ ಹೇಳಿದ್ದೆಲ್ಲವನ್ನೂ ಅಧ್ಯಕ್ಷರ ಸಾಗಿರುವ ಓಂಕಾರದ ಮೊದಲನೆಯ ಮಾತ್ರೆಯಾದ ಅಕಾರಕ್ಕೆ ಅನ್ವಯಿಸಿಕೊಳ್ಳಬೇಕು.

3. ವೈಶ್ವಾನರನು ಅಕಾರವೆಂದು ಹೇಳುವದರಲ್ಲಿ ಇವೆರಡಕ್ಕೂ ಯಾವ ಹೋಲಿಕೆ ಇದೆ?-ಎಂದು ಪ್ರಶ್ನೆ. ಈ ಪ್ರಶ್ನೆಯು ಉಪಾಸಕರಿಗೂ ಪ್ರಯೋಜನವಾಗುತ್ತದೆ

4. ಅಕಾರವು ಸ್ಥಾನಕರಣಧರ್ಮಗಳಿಂದ ಸ್ಪರ್ಶಗಳಾಗಿಯೂ ಉಷ್ಣಗಳಾಗಿಯೂ ತೋರಿಕೊಂಡು ಬೇರೆಬೇರೆಯ ರೂಪವನ್ನು ಹೊಂದುತ್ತದೆ ಎಂದರ್ಥ.

5. ಅದ್ದರಿಂದ ಬರಿಯ ಹೋಲಿಕೆಯಿಂದಲೇ ಪರಮಾರ್ಥತತ್ವರೂಪದಿಂದ ಇವೆರಡಕ್ಕೂ ಮುಖ್ಯಕತ್ವವೇ ಇದೆ ಎಂದು ತಿಳಿಯಬೇಕು ಎಂದು ಭಾವ.

6. ಆದಿತ್ಯವು.

ರಿಂದ (ಇದು) ಆದಿಮತ್ತು (ಎನಿಸಿರುತ್ತದೆ)¹; ಅಕಾರವೆಂಬ ಅಕ್ಷರವು ಹೇಗೆ ಆದಿತ್ಯ ವುಳ್ಳದ್ದೋ ಇದರಂತೆಯೇ ವೈಶ್ವಾನರನೂ (ಆದಿಮಂತನಾಗಿರುತ್ತಾನೆ)². ಆ ಹೋಲಿಕೆಯಿಂದಲಾದರೂ ವೈಶ್ವಾನರನು ಅಕಾರವು (ಎಂದು ತಿಳಿಯಬೇಕು.)

ಇವು ಒಂದೇ ಎಂದು ತಿಳಿಯುವಂತನಿಗೆ (ಶ್ರುತಿಯು) ಫಲವನ್ನು ಹೇಳುತ್ತದೆ: (ಆತನು) ಕಾಮಗಳೆಲ್ಲವನ್ನೂ ಪಡೆದುಕೊಳ್ಳುತ್ತಾನೆ; ದೊಡ್ಡವರಿಗೆ ಅವನು ಆದಿ ಎಂದರೆ ಮೊದಲನೆಯವನೂ ಆಗುವನು. ಯಾವನು ಹೀಗೆ ಮೇಲೆ ಹೇಳಿದಂತೆ (ವೈಶ್ವಾನರನಿಗೂ ಅಕಾರಕ್ಕೂ) ಏಕತ್ವವನ್ನು ತಿಳಿದುಕೊಳ್ಳುವನೋ (ಅವನಿಗೆ ಈ ಫಲವು ಆಗುವದು)³ ಎಂದರ್ಥ.

ತೈಜಸನಿಗೂ ಉಕಾರಕ್ಕೂ ತಾದಾತ್ಮ್ಯ

ಸ್ವಪ್ನ ಸ್ಥಾನಸ್ತೈಜಸ ಉಕಾರೋ ದ್ವಿತೀಯಾ ಮಾತ್ರೋತ್ಕರ್ಷಾ
 ದುಭಯತ್ವಾದ್ಲೋತ್ಕರ್ಷತಿ ಹ ವೈ ಜ್ಞಾನಸಂತತಿಂ ಸಮಾನತ್ವ
 ಭವತಿ ನಾಸ್ಯಾಬ್ರಹ್ಮವಿತ್ ಕುಲೇ ಭವತಿ ಯ ಏವಂ ವೇದ || ೧೦ ||

೧೦. ಕನಸೆಂಬ ಅವಸ್ಥೆಯಲ್ಲಿರುವ ತೈಜಸನು ಉಕಾರವೆಂಬ ಎರಡನೆಯ ಮಾತ್ರೈ. ಉತ್ಕರ್ಷದಿಂದ ಅಥವಾ ಉಭಯತ್ವದಿಂದ (ಹೀಗೆಂದು ತಿಳಿಯಬೇಕು.) ಯಾವನು ಹೀಗೆಂದು ತಿಳಿಯುವನೋ (ಅವನು) ಜ್ಞಾನಸಂತತಿಯನ್ನು ಹೆಚ್ಚಿಸಿಕೊಳ್ಳುವನು, ಸಮಾನನೂ ಆಗುವನು, ಅವನ ಕುಲದಲ್ಲಿ ಬ್ರಹ್ಮವನ್ನರಿಯದವನು ಹುಟ್ಟುವದಿಲ್ಲ.

(ಭಾಷ್ಯ)

೬೧: ಸ್ವಪ್ನ ಸ್ಥಾನಃ ತೈಜಸಃ ಯಃ ಸ ಓಂಕಾರಸ್ಯ ಉಕಾರಃ ದ್ವಿತೀಯಾ ಮಾತ್ರಾ | ಕೇನ ಸಾಮಾನ್ಯೇನ ಇತಿ? ಆಹ-ಉತ್ಕರ್ಷಾತ್ | ಅಕಾರಾತ್ ಉತ್ಕೃಷ್ಟ ಇವ ಹಿ ಉಕಾರಃ | ತಥಾ ತೈಜಸೋ ವಿಶ್ವಾತ್ | ಉಭಯತ್ವಾದ್ ವಾ | ಅಕಾರಮಕಾರಯೋಃ ಮಧ್ಯಸ್ಥಃ ಉಕಾರಃ | ತಥಾ ವಿಶ್ವಪ್ರಾಜ್ಞಯೋಃ ಮಧ್ಯೇ

1. ಮೂರು ಮಾತ್ರಗಳಲ್ಲಿ ಅಕಾರವು ಮೊದಲನೆಯದು.
2. ತತ್ವವನ್ನು ತಿಳಿದುಕೊಳ್ಳುವ ಕ್ರಮದಲ್ಲಿ ಮೊದಲು ವೈಶ್ವಾನರನನ್ನು ತಿಳಿದು ಕೊಳ್ಳಬೇಕು.
3. ಇಲ್ಲಿ ಅಕಾರವೈಶ್ವಾನರರ ಐಕ್ಯವನ್ನು ಹೊಗಳಿ ಫಲವನ್ನು ಹೇಳಿರುವದು ಓಂಕಾರವೂ ಆತ್ಮನೂ ಒಂದೇ ಎಂಬ ಮುಖ್ಯಜ್ಞಾನವನ್ನು ಹೊಗಳುವದಕ್ಕೆ. ಹೋಲಿಕೆಯಿಂದ ಅಕಾರವೈಶ್ವಾನರರನ್ನು ಒಂದೆಂದು ಉಪಾಸನೆಮಾಡುವವರು ಓಂಕಾರೋಪಾಸನೆಯನ್ನು ಮಾಡಿ ಬ್ರಹ್ಮವನ್ನು ಕ್ರಮಕ್ರಮವಾಗಿ ಪಡೆಯಬಹುದು ಎಂಬುದೂ ಆನಾಂಕರ ವಾಕ್ಯದ ಅರ್ಥವಾಗಬಹುದು.

ತೈಜಸಃ | ಅತಃ ಉಭಯಭಾಕ್ತ್ವಸಾಮಾನ್ಯಾತ್ | ವಿದ್ವತ್ಫಲಮ್ ಉಚ್ಯತೇ | ಉತ್ಕರ್ಷತಿ ಹ ವೈ ಜ್ಞಾನಸಂತತಿಂ ವರ್ಧಯತಿ ಇತ್ಯರ್ಥಃ | ಸಮಾನಃ ತುಲ್ಯಶ್ಚ ಮಿತ್ರಸಕ್ಷಸ್ತೇವ ಶತ್ರುಸಕ್ಷಾಣಾಮಪಿ ಅಪ್ರದ್ವೇಷೋ ಭವತಿ | ಅಬ್ರಹ್ಮವಿತ್¹ ಅಸ್ಯ ರುಲೇ ನ ಭವತಿ ಯ ಏವಂ ವೇದ ||

(ಭಾಷ್ಯಾರ್ಥ)

ಕನಸೆಂಬ ಅವಸ್ಥೆಯಲ್ಲಿರುವ ತೈಜಸನಿರುವನಲ್ಲ, ಅವನು ಓಂಕಾರದ ಎರಡನೆಯ ಮಾತ್ರೆಯಾದ ಉಕಾರವು. ಯಾವ ಹೋಲಿಕೆ (ಇರುವದ) ರಿಂದ? - ಎಂದರೆ (ಶ್ರುತಿಯು) ಹೇಳುತ್ತದೆ: ಉತ್ಕರ್ಷದಿಂದ. ಉಕಾರವು ಅಕಾರದಿಂದ ಉತ್ಕೃಷ್ಟವಾಗಿರುವಂತೆ² (ಇದೆ)ಯಲ್ಲವೆ? ಹಾಗೆಯೇ ತೈಜಸನು ವಿಶ್ವದಿಂದ (ಉತ್ಕೃಷ್ಟನಾದಂತೆ ಇರುವನು)³. ಅಥವಾ ಉಭಯ (ಸಮಾನವಾಗಿರುವದರಿಂದ) ಎಂದಾದರೂ (ಹೇಳಬಹುದು), ಅಕಾರವು ಕಾರಗಳೆರಡಕ್ಕೂ ಉಕಾರವು ಮಧ್ಯಸ್ಥವಾಗಿರುತ್ತದೆ⁴. ಹಾಗೆಯೇ ವಿಶ್ವಪ್ರಾಜ್ಞರಿಬ್ಬರಿಗೂ ತೈಜಸನು (ಮಧ್ಯಸ್ಥನಾಗಿರುತ್ತಾನೆ). ಆದ್ದರಿಂದ ಉಭಯ (ಸಂಬಂಧವನ್ನು) ಪಡೆದಿರುವದೆಂಬ ಹೋಲಿಕೆಯಿಂದ (ತೈಜಸನು ಉಕಾರವು)⁵.

(ಇದನ್ನು) ತಿಳಿದವನಿಗೆ ಫಲವನ್ನು (ಶ್ರುತಿ) ಹೇಳುತ್ತದೆ: ಯಾವನು ಹೀಗೆಂದು⁶ ತಿಳಿಯುತ್ತಾನೋ (ಅವನು) ಜ್ಞಾನಸಂತತಿಯನ್ನು ಅರಿವಿನ ಪ್ರವಾಹವನ್ನು ಉತ್ಕರ್ಷಗೊಳಿಸಿಕೊಳ್ಳುತ್ತಾನೆ ಎಂದರ್ಥ⁷. ಸಮಾನನೂ⁸ ತುಲ್ಯನೂ,

1. 'ಅಬ್ರಹ್ಮವಿಚ್ಛ' ವಾ||

2. ಎಳೆದುಕೊಂಡಿರುವಂತೆ; ಉಕಾರದ ಉಚ್ಚಾರಣೆಯನ್ನು ಮಾಡುವಾಗ ಕಂಠದಲ್ಲಿ ಸುಟ್ಟುವ ಅಕಾರವನ್ನು ಎಳೆದುಕೊಂಡು ತುಟಿಯ ಮೂಲಕ ಉಚ್ಚರಿಸಿದಂತೆ ಕಾಣುತ್ತದೆ.

3. ಏಕೆಂದರೆ ತೈಜಸನ ಅನುಭವಗಳು ವಿಶ್ವನ ಅನುಭವಗಳ ವಾಸನೆಗಳನ್ನು ಎಳೆದುಕೊಂಡು ಉಂಟಾಗಿರುವಂತೆ ತೋರುತ್ತವೆ.

4. ಮಕಾರವು ತುಟಿಯನ್ನು ಪೂರ ಮುಚ್ಚಿ ಉಚ್ಚಾರಣೆಮಾಡತಕ್ಕದ್ದು; ಅಕಾರವು ಪೂರ ಬಾಯಿತೆರೆದು ಉಚ್ಚಾರಣೆಮಾಡತಕ್ಕದ್ದು. ಉಕಾರದ ಉಚ್ಚಾರಣೆಯಲ್ಲಿ ಎರಡರ ಸಂಬಂಧವೂ ಒಂದಿಷ್ಟಿದೆ.

5. ಅದಿ, ಅಪ್ಪಿ-ಎಂಬ ಮಾತುಗಳಲ್ಲಿ ಅಕಾರದ ಸಂಬಂಧವಿರುವಂತೆ ಉತ್ಕರ್ಷ, ಉಭಯತ್ವ-ಇವುಗಳಲ್ಲಿ ಉಕಾರಸಂಬಂಧವಿರುವದನ್ನು ಲಕ್ಷಿಸಬೇಕು.

6. ಉತ್ಕರ್ಷ, ಉಭಯತ್ವ-ಎಂಬ ಹೋಲಿಕೆಗಳಿಂದ ತೈಜಸನು ಉಕಾರವೆಂದು.

7. ಅವನ ಜ್ಞಾನಕ್ಕೆ ವಿಚ್ಛೇದವು ಬರುವದಿಲ್ಲ, ಅದು ಹೆಚ್ಚುತ್ತಲೇ ಇರುತ್ತದೆ.

8. ಎರಡು ಪಕ್ಷದವರಿಗೂ ಬೇಕಾಗುವದೆಂಬ ಉಭಯತ್ವವುಳ್ಳವನು.

ಮಿತ್ರಪಕ್ಷಕ್ಕೆ ಹೇಗೋ ಹಾಗೆ ಶತ್ರುಪಕ್ಷಕ್ಕೂ ದ್ವೇಷಪಾತ್ರನಲ್ಲದವನೂ, ಆಗುತ್ತಾನೆ. ಅವನ ಕುಲದಲ್ಲಿ ಬ್ರಹ್ಮವನ್ನು ಅರಿಯದವನು¹ ಇರುವದಿಲ್ಲ.

ಪ್ರಾಜ್ಞನಿಗೂ ಮಕಾರಕ್ಕೂ ತಾದಾತ್ಮ್ಯ

ಸುಷುಪ್ತಸ್ಥಾನಃ ಪ್ರಾಜ್ಞೋ ಮಕಾರಸ್ತೃತೀಯಾ ಮಾತ್ರಾ
ಮಿತೀರಪೀತೇರ್ವಾ ಮಿನೋತಿ ಹ ವಾ ಇದಗಂ ಸರ್ವ
ಮಪೀತಿಶ್ಚ ಭವತಿ ಯ ಏವಂ ನೇದ || ೧೧ ||

೧೧. ತನಿನಿದ್ರೆಯೆಂಬ ಅವಸ್ಥೆಯಲ್ಲಿರುವ ಪ್ರಾಜ್ಞನು ಮಕಾರನೆಂಬ ಮೂರನೆಯ ಮಾತ್ರೈ. ಮಿತಿಯಿಂದ, ಅಥವಾ ಅಪೀತಿಯಿಂದ (ಹೀಗೆಂದು ತಿಳಿಯಬೇಕು.) ಯಾವನು ಹೀಗೆಂದು ತಿಳಿಯುವನೋ ಅವನು ಇದನ್ನೆಲ್ಲವನ್ನೂ ನಿಜವಾಗಿ ಅಳಿಯುವನು, ಮತ್ತು ಅಪೀತಿಯಾಗುವನು.

(ಭಾಷ್ಯ)

೬೨. ಸುಷುಪ್ತಸ್ಥಾನಃ ಪ್ರಾಜ್ಞಃ ಯಃ ಸ ಓಂಕಾರಸ್ಯ ಮಕಾರಃ ತೃತೀಯಾ ಮಾತ್ರಾ | ಕೇನ ಸಾಮಾನ್ಯೇನ ಇತಿ? ಆಹ-ಸಾಮಾನ್ಯಮಿದಮತ್ರ | ಮಿತೇಃ | ಮಿತಿಃ ಮಾನಮ್ | ಮಿಯೇತೇ ಇವ ಹಿ ವಿಶ್ವತೈಜಸೌ ಪ್ರಾಜ್ಞೇನ ಪ್ರಲಯೋ ತೈತ್ತೋಃ ಪ್ರವೇಶನಿರ್ಗಮಾಭ್ಯಾಂ ಪ್ರಸ್ಥೇನೇವ ಯವಾಃ | ತಥಾ ಓಂಕಾರಸಮಾಪ್ತಾ ಛನಃ ಪ್ರಯೋಗೇ ಚ ಪ್ರವಿಶ್ಯ ನಿರ್ಗಚ್ಛತ ಇವ ಅಕಾರೋಕಾರೌ ಮಕಾರೇ | ಽಪೀತೇರ್ವಾ | ಅಪೀತಿಃ ಅಪ್ಯಯಃ, ಏಕೇಭಾವಃ | ಓಂಕಾರೋಚ್ಚಾರಣೇ² ಅನ್ತೈಃ ಽಕ್ಷರೇ ಏಕೇಭೂತಾವಿವ ಅಕಾರೋಕಾರೌ | ತಥಾ ವಿಶ್ವತೈಜಸೌ ಸುಷುಪ್ತಕಾಲೇ ಪ್ರಾಜ್ಞೇ | ಅತೋ ವಾ ಸಾಮಾನ್ಯಾತ್ ಏಕತ್ವಂ ಪ್ರಾಜ್ಞಮಕಾರಯೋಃ | ವಿದ್ವತ್ಫಲಮಾಹ | ಮಿನೋತಿ ಹ ವೈ ಇದಂ ಸರ್ವಮ್ | ಜಗದ್ಯಾಥಾತ್ಮ್ಯಂ ಜಾನಾತಿ ಇತ್ಯರ್ಥಃ | ಅಪೀತಿಶ್ಚ³? ಜಗತ್ಪಾರಣಾತ್ಮಾ ಚ ಭವತಿ ಇತ್ಯರ್ಥಃ | ಽತ್ರ ಅವಾನ್ತರಫಲವಚನಂ ಪ್ರಧಾನಸಾಧನಸ್ತುತ್ಯರ್ಥಮ್ ||

(ಭಾಷ್ಯಾರ್ಥ)

ತನಿನಿದ್ರೆ ಎಂಬ ಅವಸ್ಥೆಯಲ್ಲಿರುವ ಪ್ರಾಜ್ಞನಿದಾನಲ್ಲ, ಅವನು ಓಂಕಾರದ ಮೂರನೆಯ ಮಾತ್ರೆಯಾದ ಮಕಾರವು, ಯಾವ ಹೋಲಿಕೆ (ಯಿರುವದ) ರಿಂದ? ಎಂದರೆ (ಶ್ರುತಿಯು) ಹೇಳುತ್ತದೆ: ಇದು ಇಲ್ಲಿ ಹೋಲಿಕೆ. ಮಿತಿಯಿಂದ; ಮಿತಿ

1. ಇಲ್ಲಿ ತೈಜಸನ ವಿಚಾರವಾದ್ದರಿಂದ ಬ್ರಹ್ಮವೆಂದರೆ ಹಿರಣ್ಯಗರ್ಭನೆಂದು ಅರ್ಥ.
2. ಇಲ್ಲಿ ' ಹಿ ' ಎಂದು ಹೆಚ್ಚಾಗಿ ವಾ||
3. ' ಭವತಿ ' ಎಂಬ ಮಾತು ಬಿಟ್ಟುಹೋಗಿದೆ.

ಯೆಂದರೆ ಮಾನವು (ಅಳಿಯುವದು.)¹ ವಿಶ್ವತೈಜಸರುಗಳು ಅಡಗುವಾಗಲೂ ಹುಟ್ಟುವಾಗಲೂ ಒಳಕ್ಕೆ ಹೋಗುವದು, ಹೊರಕ್ಕೆ ಬರುವದು-ಇವುಗಳಿಂದ ಬಳಿದಿಂದ ಜವೆಯಕಾಳು (ಅಳಿಯಲ್ಪಡುವಂತೆ) ಪ್ರಾಜ್ಞನಿಂದ ಅಳಿಯಲ್ಪಟ್ಟವರಂತೆ (ಆಗುತ್ತಿರುತ್ತಾರೆ). ಹೀಗೆಯೇ ಓಂಕಾರವು ಮುಗಿಯುವಾಗಲೂ ಮತ್ತೆ (ಅದನ್ನು) ಉಚ್ಚರಿಸುವಾಗಲೂ ಆಕಾರ, ಉಕಾರ-ಇವುಗಳು ಮಕಾರದಲ್ಲಿ ಹೊಕ್ಕು ಹೊರಕ್ಕೆ ಬಂದಂತೆ (ಆಗುತ್ತಿರುವವು). ಅಥವಾ ಅಪೀತಿಯಿಂದ (ಪ್ರಾಜ್ಞನು ಮಕಾರವು ಎಂದು ಹೇಳಬಹುದು.) ಅಪೀತಿ ಎಂದರೆ ಲಯವು, ಒಂದಾಗುವದು². ಓಂಕಾರವನ್ನು ಉಚ್ಚರಿಸುವಾಗ ಕೊನೆಯ (ಮಕಾರವೆಂಬ) ಅಕ್ಷರದಲ್ಲಿ ಆಕಾರ, ಉಕಾರ- (ಇವು)ಗಳು ಒಂದಾದಂತೆ (ಆಗುವವು)³. ಇದರಂತೆ ವಿಶ್ವತೈಜಸರುಗಳೂ ತನ್ನಿನ್ನಿದ್ರೆಯಕಾಲದಲ್ಲಿ ಪಾಜ್ಞನಲ್ಲಿ (ಒಂದಾದಂತೆ ಆಗುವರು)⁴. ಈ ಹೋಲಿಕೆಯಿಂದ ಲಾದರೂ ಪ್ರಾಜ್ಞಮಕಾರಗಳು ಒಂದು.

(ಇದನ್ನು) ತಿಳಿದುಕೊಂಡವನಿಗೆ (ಆಗುವ) ಫಲವನ್ನು (ಶ್ರುತಿಯು) ಹೇಳುತ್ತದೆ: ಇದೆಲ್ಲವನ್ನೂ ನಿಜವಾಗಿ ಅಳಿಯುತ್ತಾನೆ. ಜಗತ್ತಿನ ನಿಜವನ್ನು ಆರಿತು ಕೊಳ್ಳುತ್ತಾನೆ. ಮತ್ತು ಅಪೀತಿಯೂ (ಆಗುವನು); ಜಗತ್ಪಾರಣವಾದ— (ಬ್ರಹ್ಮದ) ಸ್ವರೂಪವುಳ್ಳವನಾಗುವನು ಎಂದರ್ಥ. ಇಲ್ಲಿ ಒಳಫಲಗಳನ್ನು ಹೇಳಿರುವದು, ಪ್ರಧಾನವಾದ ಸಾಧನವನ್ನು ಹೊಗಳುವದಕ್ಕೆ⁵.



1. ಮಾಜ್-ಮಾನೇ ಎಂಬ ಧಾತುವನ್ನು ಇಲ್ಲಿ ಸೂಚಿಸಿದೆ.

2. ತನ್ನಿನ್ನಿದ್ರೆಯಲ್ಲಿ ವಿಶ್ವತೈಜಸರು ಹೊಕ್ಕು ಹೊರಕ್ಕೆ ಬಂದಂತೆ ಆಗುವ ಅನುಭವವು ಓಮ್ ! ಓಮ್ ! ಎಂದು ಉಚ್ಚರಿಸುವಾಗ ಆಕಾರೋಕಾರಗಳು ಮಕಾರದಲ್ಲಿ ಹೊಕ್ಕು ಹೊರಕ್ಕೆ ಬಂದಂತೆ ತೋರುವ ಅನುಭವಕ್ಕೆ ಸಮಾನ.

3. ಮಿಾಜ್-ಓಂಸಾಯಾಮ್ ಎಂಬ ಧಾತು, ಮಿಾ-ಗತಾ ಎಂಬ ಧಾತು-ಇವುಗಳೆರಡರಲ್ಲಿ ಒಂದು ಸೂಚಿತವಾಗಿದೆ. ಗತಿ ಎಂದರೆ ಹೋಗಿಕೇರು ಎಂಬರ್ಥವಾಗಬಹುದಾದ್ದರಿಂದ ಎರಡನೆಯದನ್ನೇ ತೆಗೆದುಕೊಳ್ಳಬಹುದೆಂದು ಕಾಣುತ್ತದೆ. ಇಲ್ಲಿ ಕೊಟ್ಟಿರುವ ಮಾ, ಮಿಾ-ಎಂಬ ಧಾತುಗಳಲ್ಲಿ ಮಕಾರಸಂಬಂಧವಿರುವದನ್ನು ಲಕ್ಷಿಸಬೇಕು.

4. ಮತ್ತೆ ಹೊರಕ್ಕೆ ಬರುವದರಿಂದ ಪೂರ್ತಿಯಾಗಿ ಒಂದಾಗಲಿಲ್ಲ, ಅದ್ದರಿಂದ ಒಂದಾದಂತೆ ಎಂದಿದೆ.

5. ಮುಖ್ಯವಾದ ಸಾಧನವು ಓಂಕಾರದ ತತ್ತ್ವಜ್ಞಾನವು; ಅದನ್ನು ಗತನೆಯ ಮಂತ್ರದಲ್ಲಿ ಹೇಳಲಾಗುವದು. ಒಂದೊಂದು ಮಾತ್ರೆಯ ಜ್ಞಾನಕ್ಕೇ ಈ ಫಲವಿರುವಾಗ ಓಂಕಾರದ ಪೂರ್ಣಜ್ಞಾನದ ವಿಷಯಕ್ಕೆ ಹೇಳುವದೇನು ?-ಎಂದರ್ಥ.

ಕಾರಿಕೆ

ಓಂಕಾರದ ಮೂರು ಮಾತೃಗಳು

(ಕಾರಿಕಾವಾಕ್ಯ)

ಅತ್ರೈತೇ ಶ್ಲೋಕಾ ಭವಂತಿ—

(ಕಾರಿಕಾವಾಕ್ಯಾರ್ಥ)

ಈ (ವಿಷಯ) ದಲ್ಲಿ ಈ ಶ್ಲೋಕಗಳು ಬಂದಿರುತ್ತವೆ:—

ವಿಶ್ವ ಸ್ಯಾತ್ಪನ್ನಿವಕ್ಷ್ಯಾ ಯಾಮಾದಿಸಾಮಾನ್ಯಮುತ್ಕಟಮ್ |
ಮಾತ್ರಾಸಂಪ್ರತಿಪತ್ತಾ ಸ್ಯಾದಾಪ್ತಿಸಾಮಾನ್ಯಮೇವ ಚ || ೧೯ ||

೧೯. ವಿಶ್ವನಿಗೆ ಅತ್ವವನ್ನು ಹೇಳುವ ಇಚ್ಛೆಯಿರುವಲ್ಲಿ, ಮಾತೃ ಯೆಂದು ಇಟ್ಟುಕೊಳ್ಳುವಾಗ, ಅದಿತ್ವನಾಮಾನ್ಯವು ಉತ್ಕಟ (ವಾಗಿರುತ್ತದೆ), ಅಪ್ತಿಸಾಮಾನ್ಯವೂ (ಉತ್ಕಟವಾಗಿರುತ್ತದೆ.)

(ಭಾಷ್ಯ)

೨೩. ವಿಶ್ವಸ್ಯ ಅತ್ವಮ್ ಅಕಾರಮಾತ್ರತ್ವಂ ಯದಾ ವಿವಕ್ಷ್ಯತೇ ತದಾ ಅದಿತ್ವನಾಮಾನ್ಯಮ್ ಉಕ್ತನ್ಯಾಯೇನ ಉತ್ಕಟಮ್ | ಉಮ್ಹತಂ ದೃಶ್ಯತೇ ಇತ್ಯರ್ಥಃ | ಅತ್ವವಿವಕ್ಷ್ಯಾಯಾಮ್ ಇತ್ಯಸ್ಯ ವ್ಯಾಖ್ಯಾನಮ್ ಮಾತ್ರಾಸಂಪ್ರತಿಪತ್ತಿ ಇತಿ | ವಿಶ್ವಸ್ಯ ಅಕಾರಮ್ ತ್ರತ್ವಂ ಯದಾ ಸಂಪ್ರತಿಪದ್ಯತೇ ಇತ್ಯರ್ಥಃ | ಅಪ್ತಿಸಾಮಾನ್ಯ ಮೇವ ಚ | ಉತ್ಕಟಮ್ ಇತಿ ಅನುವರ್ತತೇ | ಚರದ್ವಾತ್ ||

(ಭಾಷ್ಯಾರ್ಥ)

ವಿಶ್ವನಿಗೆ ಅತ್ವವನ್ನು (ಅವನು) ಅಕಾರ (ವೆಂಬ) ಮಾತೃ ಎಂಬುದನ್ನು ಯಾವಾಗ ಹೇಳಲೆಳಸುವೆವೋ ಅಗ ಅದಿತ್ವವು ಎಂಬ ಸಾಮಾನ್ಯವು ಹಿಂದೆ ಹೇಳಿರುವ ರೀತಿಯಿಂದ ಉತ್ಕಟ (ವಾಗಿರುತ್ತದೆ), ಎದ್ದು ಕಾಣುತ್ತದೆ ಎಂದರ್ಥ. 'ಅತ್ವವನ್ನು ಹೇಳುವ ಇಚ್ಛೆಯಿರುವಲ್ಲಿ' ಎಂಬುದಕ್ಕೆ 'ಮಾತ್ರೆಯೆಂದು ಇಟ್ಟುಕೊಳ್ಳುವಾಗ' ಎಂಬುದು ವ್ಯಾಖ್ಯಾನವು. "ವಿಶ್ವವನ್ನು ಅಕಾರವೆಂಬ ಮಾತ್ರೆಯೆಂದು ಯಾವಾಗ ಇಟ್ಟುಕೊಳ್ಳುವೆವೋ (ಅಗ)" ಎಂದರ್ಥ. ಅಪ್ತಿಸಾಮಾನ್ಯವೂ 'ಉತ್ಕಟ' (ವಾಗಿರುತ್ತದೆ)—ಎಂದು (ಇಲ್ಲಿಯೇ) ಸೇರಿಕೊಳ್ಳುತ್ತದೆ; ಏಕೆಂದರೆ (ಇಲ್ಲಿ) ಬ (ಓಂ) ಎಂಬ ಮಾತು ಇದೆ.

ತೈಜಸಸೋತ್ತವಿಜ್ಞಾನೇ ಉತ್ಕರ್ಷೋ ದೃಶ್ಯತೇ ಸ್ಫುಟಿಮ್ ।
 ಮಾತ್ರಾಸಂಪ್ರತಿಪತ್ತೌ ಸ್ಯಾದುಭಯತ್ವಂ ತಥಾವಿಧಮ್ ॥ ೨೦ ॥

೨೦. ತೈಜಸನನ್ನು ಉತ್ಪನ್ನವೆಂದು ಅರಿಯುವಲ್ಲಿ, ಮಾತ್ರೆಯೆಂದು ಇಟ್ಟುಕೊಳ್ಳುವಾಗ, ಉತ್ಕರ್ಷವು ಸ್ಫುಟವಾಗಿ ಕಾಣುತ್ತದೆ; ಉಭಯತ್ವವೂ ಹಾಗೆಯೇ.

(ಭಾಷ್ಯ)

೬೪. ತೈಜಸಸ್ಯ ಉತ್ಪನ್ನವಿಜ್ಞಾನೇ ಉಕಾರತ್ವವಿವಕ್ಷಾಯಾಮ್ ಉತ್ಕರ್ಷಃ ದೃಶ್ಯತೇ ಸ್ಫುಟಿಮ್ ಸ್ಪಷ್ಟಮ್¹ ಇತ್ಯರ್ಥಃ । ಉಭಯತ್ವಂ ಚ ಸ್ಫುಟಿಮೇವ ಇತಿ । ಪೂರ್ವವತ್ ಸರ್ವಮ್ ॥

(ಭಾಷ್ಯಾರ್ಥ)

ತೈಜಸನನ್ನು ಉತ್ಪನ್ನವೆಂದು ಅರಿಯುವಲ್ಲಿ (ಅವನು) ಉಕಾರವೆಂದು ಹೇಳುವ ಇಚ್ಛೆಯಿರುವಲ್ಲಿ ಉತ್ಕರ್ಷವು ಸ್ಫುಟವಾಗಿ ಎಂದರೆ ಸ್ಪಷ್ಟವಾಗಿ ಕಾಣುತ್ತದೆ ಎಂದರ್ಥ. ಉಭಯತ್ವವೂ ಸ್ಫುಟವಾಗಿಯೇ (ಕಾಣುತ್ತದೆ). ಎಲ್ಲವನ್ನೂ ಹಿಂದಿನ (ಶ್ಲೋಕ) ದಂತೆಯೇ (ಅರ್ಥಮಾಡಿಕೊಳ್ಳಬೇಕು).

ಮಕಾರಭಾನೇ ಪ್ರಾಜ್ಞಸ್ಯ ವಾನಸಾನಾನ್ಯಮುತ್ಪಟಿಮ್ ।
 ಮಾತ್ರಾಸಂಪ್ರತಿಪತ್ತೌ ತು ಲಯಸಾಮಾನ್ಯಮೇವ ಚ ॥ ೨೧ ॥

೨೧. ಪ್ರಾಜ್ಞನು ಮಕಾರವಾಗುವಲ್ಲಿ, (ಅವನು) ಮಾತ್ರೆಯೆಂದು ಇಟ್ಟುಕೊಳ್ಳುವಲ್ಲಿಯಾದರೂ, ಮಾನ ಎಂಬ ಹೋಲಿಕೆಯು ಉತ್ಪಟವಾಗಿರುವದು, ಲಯವೆಂಬ ಹೋಲಿಕೆಯೂ (ಉತ್ಪಟವಾಗಿರುವದು).

(ಭಾಷ್ಯ)

೬೫. ಮಕಾರತ್ವೇ ಪ್ರಾಜ್ಞಸ್ಯ ಮಿತಿಲಯೌ ಉತ್ಪಷ್ಟೇ² ಸಾಮಾನ್ಯೇ ಇತ್ಯರ್ಥಃ ॥

(ಭಾಷ್ಯಾರ್ಥ)

ಪ್ರಾಜ್ಞನಿಗೆ ಮಕಾರಸ್ವರೂಪ(ವನ್ನು ಹೇಳುವಲ್ಲಿ ಮಿತಿ, ಲಯ-ಎಂಬ ಹೋಲಿಕೆಗಳು ಉತ್ಪಷ್ಟವಾಗಿರುವವು-ಎಂದರ್ಥ.³

1. 'ಸ್ಪಷ್ಟಃ' ಅ॥

2. ಇಲ್ಲಿ 'ಉತ್ಪಟೇ' ಎಂದಿದ್ದು ಬರೆದವರು ಹೀಗೆ ಮಾರ್ಪಡಿಸಿಕೊಂಡಿರಬೇಕೆಂದು ತೋರುತ್ತದೆ.

3. ಉಪನಿಷತ್ತಿನ ಭಾಷ್ಯದಲ್ಲಿ ವಿವರಿಸಿರುವದರಿಂದ ಇಲ್ಲಿ ಪ್ರತಿಪದದ ಅರ್ಥವನ್ನೂ ಬೇರೆಯಾಗಿ ಕೊಟ್ಟಿಲ್ಲ.

ಪಾದಮಾತ್ರಗಳ ಹೋಲಿಕೆಯ ಜ್ಞಾನಕ್ಕೆ ಫಲ

ಶ್ರೀಷು ಧಾಮಸು ಯಸ್ತುಲ್ಯಂ¹ ಸಾಮಾನ್ಯಂ ವೇತ್ತಿ ನಿಶ್ಚಿತಃ |

ಸ ಪೂಜ್ಯಃ ಸರ್ವಭೂತಾನಾಂ ವನ್ದ್ಯಶ್ಚೈಷ ಮಹಾಮುನಿಃ || ೨೨ ||

೨೨. ಮೂರು ಸ್ಥಲಗಳಲ್ಲಿಯೂ ಯಾವನು ಸಮಾನವಾಗಿರುವ ಹೋಲಿಕೆಯನ್ನು ನಿಶ್ಚಿತವಾಗಿ ತಿಳಿದುಕೊಂಡಿರುವನೋ ಅವನು ಸರ್ವಭೂತಗಳಿಗೂ ಪೂಜ್ಯನು, ಮತ್ತು ಈ ಮಹಾಮುನಿಯೇ ವಂದ್ಯನು.²

(ಭಾಷ್ಯ)

೬೬. ಯಥೋಕ್ತಸ್ಥಾನತ್ರಯೇ ಯಃ³ ತುಲ್ಯಮ್ ಉಕ್ತಂ ಸಾಮಾನ್ಯಂ ವೇತ್ತಿ ಏವಮೇವ ಏತತ್ ಇತಿ ನಿಶ್ಚಿತಃ ಸನ್ ಸಃ ಪೂಜ್ಯಃ ವನ್ದ್ಯಶ್ಚೈಷ ಬ್ರಹ್ಮವಿತ್ ಲೋಕೇ ಭವತಿ ||

(ಭಾಷ್ಯಾರ್ಥ)

ವೇದಿ ಹೇಳಿದ ಅವಸ್ಥಾತ್ರಯದಲ್ಲಿಯೂ (ಎರಡಕ್ಕೂ) ಸಮಾನವಾಗಿರುವ⁴ (ನಾವು) ಕೇಳುವ ಹೋಲಿಕೆಯನ್ನು ಹೀಗೆಯೇ ಸರಿ ಎಂದು ನಿಶ್ಚಯವನ್ನು ಮಾಡಿ ಕೊಂಡವನಾಗಿ ಯಾವನು ಅರಿತುಕೊಂಡಿರುವನೋ ಆ ಬ್ರಹ್ಮಜ್ಞಾನಿಯು ಲೋಕದಲ್ಲಿ ಪೂಜ್ಯನೂ ನಮಸ್ಕಾರಕ್ಕೆ ಅರ್ಹನೂ ಆಗಿರುವನು.⁵

ಅಕಾರೋ ನಯತೇ ವಿಶ್ವಮುಕಾರಶ್ಚಾಪಿ ತೈಜಸಮ್ |

ಮಕಾರಶ್ಚ ಪುನಃ ಪ್ರಾಜ್ಞಂ ನಾಮಾತ್ರೇ ವಿದ್ಯತೇ ಗತಿಃ || ೨೩ ||

೨೩. ಅಕಾರವು ವಿಶ್ವನಲ್ಲಿಗೆ ಒಯ್ಯುತ್ತದೆ; ಉಕಾರವೂ ತೈಜಸನಲ್ಲಿಗೆ ಒಯ್ಯುವದು; ಮತ್ತು ಮಕಾರವಾದರೋ ಪ್ರಾಜ್ಞನಲ್ಲಿಗೆ ಒಯ್ಯುವದು. ಅನಾತ್ರದಲ್ಲಿ ಗತಿಯಿರುವದಿಲ್ಲ.

1. 'ಯಸ್ತುಲ್ಯಂ' ಅ|| ಮೈ||

2. ಈತನೇ ಮಹಾಮುನಿಯು ಎಂದು ಕನ್ನಡಿಸುವದಕ್ಕಿಂದ ಹೀಗೆ ಕನ್ನಡಿಸುವದು ಒಳ್ಳೆಯದು; ಏಕೆಂದರೆ ಇಂಥ ಮಹಾಮನನವುಳ್ಳವನಾದ್ದರಿಂದ ಪೂಜ್ಯನೂ ವಂದ್ಯನೂ ಆಗಿರುತ್ತಾನೆ ಎಂದು ಈ ಜ್ಞಾನವನ್ನು ಹೊಗಳಿದಂತಾಗುತ್ತದೆ.

3. ಅ|| ಮೈ|| ಗಳಲ್ಲಿಲ್ಲ; ಮುಂದೆ 'ನಿಶ್ಚಿತಃ ಯಃ' ಎಂದಿದೆ.

4. ಪಾದಗಳಿಗೂ ಮಾತ್ರಗಳಿಗೂ ಇರುವ.

5. ಏಕೆಂದರೆ ಈ ಜ್ಞಾನದಿಂದ ಪರಮಾರ್ಥಸ್ವರೂಪವಾದ ಬ್ರಹ್ಮರೂಪವಾದ ಓಂಕಾರವನ್ನು ತಿಳಿದುಕೊಳ್ಳುತ್ತಾನೆ.

(ಭಾಷ್ಯ)

೬೨. ಯಥೋಕ್ತೈಃ ಸಾಮಾನ್ಯೈಃ ಆತ್ಮಸಾದಾನಾಂ ಮಾತ್ರಾಭಿಃ ಸಹ ಏಕತ್ವಂ ಕೃತ್ವಾ ಯಥೋಕ್ತೋಽಜ್ಞಾರಂ ಪ್ರತಿಪದ್ಯ ಯೋ ಧ್ಯಾಯತಿ¹ ತಮ್ ಅಕಾರಃ ನಯತೇ ವಿಶ್ವಂ ಪ್ರಾಪಯತಿ | ಅಕಾರಾಲಮ್ಬನಮ್ ಓಂಕಾರಂ ವಿದ್ವಾನ್ ವೈಶ್ವಾನರೋ ಭವತಿ ಇತ್ಯರ್ಥಃ | ತಥಾ ಉಕಾರಃ ತೈಜಸಮ್ | ಮಕಾರಶ್ಚಾಪಿ ಪುನಃ ಪ್ರಾಜ್ಞಮ್ | ಚಶಬ್ದಾತ್ 'ನಯತೇ' ಇತಿ ಅನುವರ್ತತೇ | ಸ್ವೀಣೇ ತು ಮಕಾರೇ ಬೀಜಭಾವಕ್ಷಯಾತ್ ಅನಾತ್ರೇ ಓಂಕಾರೇ ಗತಿಃ ನ ವಿದ್ಯತೇ ಕ್ವಚಿತ್ ಇತ್ಯರ್ಥಃ ||

(ಭಾಷ್ಯಾರ್ಥ)

ಹಿಂದೆ ಹೇಳಿರುವ ಹೋಲಿಕೆಗಳಿಂದ ಆತ್ಮನ ಪಾದಗಳನ್ನು ಮಾತ್ರಿಗಳೊಡನೆ ಒಂದುಗೂಡಿಸಿಕೊಂಡು² ಹಿಂದೆ ಹೇಳಿರುವ ಓಂಕಾರವನ್ನು ಅರಿತುಕೊಂಡು³ ಯಾವನು ಧ್ಯಾನಮಾಡುವನೋ, ಅವನನ್ನು ಅಕಾರವು ವಿಶ್ವನಲ್ಲಿಗೆ ಒಯ್ಯುತ್ತದೆ, ವಿಶ್ವವನ್ನು ಸೇರಿಸುತ್ತದೆ; ಅಕಾರಾಲಂಬನವಾಗಿ ಓಂಕಾರವನ್ನು ಅರಿತು ಕೊಂಡವನು ವೈಶ್ವಾನರನಾಗುತ್ತಾನೆ ಎಂದರ್ಥ.⁴ ಇದರಂತೆ ಉಕಾರವು ತೈಜಸನಲ್ಲಿಗೆ ಒಯ್ಯುತ್ತದೆ; ಮತ್ತು ಮಕಾರವಾದರೋ ಪ್ರಾಜ್ಞನಲ್ಲಿಗೆ ಸೇರಿಸುತ್ತದೆ. (ಇಲ್ಲಿ) ಚ (ಊ ಎಂಬ) ಶಬ್ದವು ಇರುವುದರಿಂದ 'ನಯತೇ' (ಒಯ್ಯುತ್ತದೆ) ಎಂಬ (ಮಾತು ಇಲ್ಲಿಗೂ) ಸೇರಿಕೊಳ್ಳುತ್ತದೆ. ಅವರೆ ಮಕಾರವು ಇಲ್ಲವಾದರೆ ಬೀಜರೂಪವು ಹೋಗಿ ಬಿಡುವುದರಿಂದ⁵ ಅನಾತ್ರವೆಂದ ಓಂಕಾರದಲ್ಲಿ ಎಲ್ಲಿಗೂ ಹೋಗಬೇಕಾದದ್ದು ಇರುವದಿಲ್ಲ ಎಂದರ್ಥ.



1. 'ಪ್ರತಿಪದ್ಯತೇ ಯೋ ಧ್ಯಾಯಿತಿ' ಎಂಬ ವಾ|| ಪಾಠಕ್ಕಿಂತ ॥ ८ || ಕಾ|| ಪಾಠವೇ ಉತ್ತಮ.
2. ಅಕಾರವು ವಾಚಕ, ವಿಶ್ವನು ವಾಚ್ಯ-ಎಂಬ ಭೇದವಿಲ್ಲ. ವಾಚ್ಯವಾಚಕರೂಪವಾಗಿರುವದೆಲ್ಲವೂ ವಿಶ್ವನು ಅಥವಾ ಅಕಾರವು ಎಂದು ಯಾವನು ಅರಿತುಕೊಳ್ಳುವನೋ ಅವನಿಗೆ ವಿಶ್ವನೆಂಬ ಪಾದವೂ ಅಕಾರವೂ ಒಂದಾಗಿರುವವು. ಉಕಾರಮಕಾರಗಳನ್ನೂ ಹೀಗೆಯೇ ಅರಿಯಬೇಕು.
3. ವಾಚ್ಯವಾಚಕಭೇದರಹಿತವಾಗಿರುವ ಪರಮಾರ್ಥತತ್ತ್ವವೆಂಬ ಓಂಕಾರವೇ ಇದು ಎಂದರಿತು ಎಂದರ್ಥ.
4. ಅಕಾರವೇ ಓಂಕಾರವು, ತತ್ತ್ವವು-ಎಂದರಿತವನು, ವೈಶ್ವಾನರನಾಗುತ್ತಾನೆ. "ಅಕಾರಪ್ರಧಾನವಾಗಿರುವ ಓಂಕಾರವು" ಎಂಬ ಆ|| ವ್ಯಾಖ್ಯಾನವು ಸರಿಯಲ್ಲ.
5. ತೈಜಸನನ್ನು ಅಥವಾ ಉಕಾರವನ್ನು ಅರಿತಾಗ ವಿಶ್ವ ಅಥವಾ ಅಕಾರವು ಇರುವದಿಲ್ಲ; ಹೀಗೆ ಪ್ರಾಜ್ಞನನ್ನು ಅಥವಾ ಮಕಾರವನ್ನು ಅರಿತಾಗ ತೈಜಸ ಅಥವಾ ಉಕಾರವು ಇರುವದಿಲ್ಲ; ನಿಜವಾದ ಓಂಕಾರವನ್ನು ಅಥವಾ ತುರಿಯಾತ್ಮನನ್ನು ಅರಿತಾಗ ಮಕಾರವೂ ಇಲ್ಲ, ಮತ್ತೆಲ್ಲಿಗೂ ಹೋಗುವದೂ ಇಲ್ಲ, ಎಂದರೆ ಇನ್ನೊಂದು ಅರಿಯತಕ್ಕದ್ದೂ ಇರುವದಿಲ್ಲ.

೪. ಉಪನಿಷತ್ತು

ಅಮಾತ್ರವಾದ ಓಂಕಾರ

**ಅಮಾತ್ರಶ್ಚ ತುರ್ಭೋಃವ್ಯವಹಾರ್ಯಃ ಪ್ರಸಂಖ್ಯೋಪಶಮಃ
ಶಿವೋಽದ್ವೈತ ಏವನೋಜ್ಞಾರ ಆತ್ಮೈವ ಸಂವಿತತ್ಯಾತ್ಮನಾ
ತ್ಮಾನಂ ಯ ಏವಂ ವೇದ ಯ ಏವಂ ವೇದ || ೧೨ ||**

೧೨. ಅಮಾತ್ರವಾದ ಚತುರ್ಥವು ಅವ್ಯವಹಾರ್ಯವಾದ, ಪ್ರಸಂಖ್ಯೋಪಶಮವಾದ, ಶಿವವಾದ, ಅದ್ವೈತವು. ಹೀಗೆ ಓಂಕಾರವು ಆತ್ಮನೇ. ಯಾವನು ಹೀಗೆಂದು ಅರಿಯುವನೋ ಅವನು ತನ್ನಿಂದ ತನ್ನನ್ನು ಸೇರುವನು; ಯಾವನು ಹೀಗೆಂದು ಅರಿಯುವನೋ (ಅವನು ತನ್ನಿಂದ ತನ್ನನ್ನು ಸೇರುವನು).

(ಭಾಷ್ಯ)

೬೮. ಅಮಾತ್ರಃ ಮಾತ್ರಾಃ ಯಸ್ಯ ನ ಸನ್ತಿ ಸಃ ಅಮಾತ್ರಃ ಚತುರ್ಥಃ ತುರೀಯಃ ಆತ್ಮೈವ ಕೇವಲಃ ಅಭಿಧಾನಾಭಿಧೇಯರೂಪಯೋಃ ವಾಚ್ಯನಸಯೋಃ ಕ್ಷೇಣತ್ವಾತ್ ಅವ್ಯವಹಾರ್ಯಃ | ಪ್ರಸಂಖ್ಯೋಪಶಮಃ ಶಿವಃ ಅದ್ವೈತಃ ಸಂವೃತ್ತಃ | ಏವಂ ಯಥೋಕ್ತವಿಜ್ಞಾನವತಾ ಪ್ರಯುಕ್ತಃ ಓಂಕಾರಃ ತ್ರಿಮಾತ್ರಃ ತ್ರಿಪಾದಃ ಆತ್ಮೈವ | ಸಂವಿತತಿ ಆತ್ಮನಾ ಸ್ವೇಸ್ತವ ಸ್ವಂ ಪಾರಮಾರ್ಥಿಕಮ್ ಆತ್ಮಾನಂ ಯ ಏವಂ ವೇದ | ಪರಮಾರ್ಥದರ್ಶಿ ಬ್ರಹ್ಮವಿತ್ ತೃತೀಯಂ ಬೀಜಭಾವಂ ದಗ್ಧವ ಆತ್ಮಾನಂ ಪ್ರವಿಷ್ಟಃ ಇತಿ ನ ಪುನಃ ಜಾಯತೇ | ತುರೀಯಸ್ಯ ಅಬೀಜತ್ವಾತ್ | ನ ಹಿ ರಜ್ಜುಸರ್ಪಯೋಃ ವಿವೇಕೇ ರಜ್ಜ್ವಾಂ ಪ್ರವಿಷ್ಟಃ ಸರ್ಪಃ ಬುದ್ಧಿಸಂಸ್ಕಾರಾತ್ ಪುನಃ ಪೂರ್ವವತ್ ತದ್ವಿವೇಕಿನಾಮ್ ಉತ್ಥಾಸ್ಯತಿ | ಮನ್ದಮಧ್ಯಮಧಿಯಾಂ ತು ಪ್ರತಿ ಪನ್ನ ಸಾಧಕಭಾವಾನಾಂ ಸನ್ಮಾರ್ಗಗಾಮಿನಾಂ ಸಂನ್ಯಾಸಿನಾಂ ಮಾತ್ರಾಣಾಂ ಪಾದಾ ನಾಂ ಚ ಕ್ಲೃಪ್ತಸಾಮಾನ್ಯವಿದಾಂ ಯಥಾವತ್ ಉಪಾಸ್ಯಮಾನಃ ಓಂಕಾರಃ ಬ್ರಹ್ಮ ಪ್ರತಿಪತ್ತಯೇ ಆಲಮ್ಬನೀಭವತಿ | ತಥಾ ಚ ವಕ್ಷ್ಯತಿ “ಆಶ್ರಮಾಸ್ತ್ರಿವಿಧಾಃ” (೨-೧೬) ಇತ್ಯಾದಿ ||

1. ‘ಪರಮಾರ್ಥದರ್ಶಿನಾಂ ಬ್ರಹ್ಮವಿದಾಮ್’ ಅ|| ಮೈ|| “ಪರಮಾರ್ಥದರ್ಶನಾತ್ ಬ್ರಹ್ಮವಿತ್” ವಾ|| ಕಾ|| ಎಂಬ ಪಾಠಗಳಿಗಿಂತ ಈ ಪಾಠವು ಮೇಲು.

2. “ಆಶ್ರಮಾಸ್ತ್ರಿವಿಧಾ ಹೀನ” ಇತ್ಯಾದಿ ಅ|| ಕಾ|| ; ಇಲ್ಲಿ ‘ಹೀನಾ’ ಎಂಬುದು ತಪ್ಪೇ.

(ಭಾಷ್ಯಾರ್ಥ)

ಅಮಾತ್ರವಾದ ಮಾತ್ರೈಗಳು ಯಾವದಕ್ಕೆ ಇಲ್ಲವೋ ಆ ಅಮಾತ್ರವಾದ ಓಂಕಾರವು¹ ಚತುರ್ಥವು, ನಾಲ್ಕನೆಯವನಾದ ಬರಿಯ ಆತ್ಮನೇ². (ಅದು) ಅಭಿಧಾನ, ಅಭಿಧೇಯ-ಇವುಗಳ ರೂಪದಲ್ಲಿರುವ ವಾಕ್ಯ, ಮನಸ್ಸು-(ಈ) ಎರಡೂ ನಾಶವಾಗಿ ಬಿಟ್ಟಿರುವದರಿಂದ³ ಅವ್ಯವಹಾರ್ಯ, ಪ್ರಪಂಚೋಪಶಮವಾದ, ಶಿವನಾದ, ಅದ್ವೈತನಾದ (ಆತ್ಮನೇ) ಆಗಿ ಬಿಟ್ಟಿರುವದು. ಹೀಗೆ ಮೇಲೆ ಹೇಳಿರುವ ಅರಿವನ್ನು ಳ್ಪಾತನು ಉಚ್ಚರಿಸಿದ ಓಂಕಾರವು ಮೂರುಮಾತ್ರೈಗಳೂ ಮೂರುಪಾದಗಳೂ ಇರುವ (ದಾದರೂ) ಆತ್ಮನೇ⁴. ಯಾವನು ಹೀಗೆಂದು ತಿಳಿಯುವನೋ (ಅವನು) 'ಆತ್ಮನಾ' ಎಂದರೆ ತನ್ನಿಂದಲೇ 'ಆತ್ಮಾನಂ' ಎಂದರೆ ಪಾರಮಾರ್ಥಿಕವಾಗಿರುವ ತನ್ನ ಸ್ವರೂಪವನ್ನೇ ಚೆನ್ನಾಗಿ ಸೇರಿಕೊಳ್ಳುವನು. ಪರಮಾರ್ಥವನ್ನು ಕಂಡುಕೊಂಡಿರುವ ಬ್ರಹ್ಮಜ್ಞಾನಿಯು ಮೂರನೆಯದಾದ ಬೀಜರೂಪವನ್ನು ಸುಟ್ಟು ಆತ್ಮ (ಸ್ವರೂಪವನ್ನು) ಪ್ರವೇಶಿಸಿರುವದರಿಂದ ಮತ್ತೆ ಹುಟ್ಟುವದಿಲ್ಲ. ಏಕೆಂದರೆ ತುರೀಯನಲ್ಲಿ ಬೀಜವು ಇರುವದಿಲ್ಲ⁵. ಹಗ್ಗಹಾವುಗಳನ್ನು ವಿಂಗಡಿಸಿ ಅರಿತುಕೊಳ್ಳಲಾಗಿ ಹಗ್ಗದಲ್ಲಿ ಹೊಕ್ಕ ಹಾವು⁷ ಬುದ್ಧಿಯ ಸಂಸ್ಕಾರದಿಂದ ಮತ್ತೂ ಮೊದಲಿನಂತೆ, ಅವುಗಳನ್ನು ವಿಂಗಡಿಸಿ ಅರಿತವರಿಗೆ ಹುಟ್ಟಿಕೊಳ್ಳುವದಿಲ್ಲವಷ್ಟೆ⁸. ಆದರೆ ಸಾಧಕಭಾವವನ್ನು ಹೊಂದಿ ಸನ್ಯಾಸರಲ್ಲಿ ನಡೆಯುವ ಅಲ್ಪಬುದ್ಧಿಯವರಿಗೂ ನಡುತರದ ಬುದ್ಧಿಯವರಿಗೂ⁹ ಮಾತ್ರೈಗಳಿಗೂ ಪಾದಗಳಿಗೂ (ಹಿಂದೆ) ಕಲ್ಪಿಸಿರುವ ತೋರಿಕೆಯನ್ನು ಅರಿತು ಅದರಂತೆ ಓಂಕಾರವನ್ನು ಉಪಾಸನೆ ಮಾಡಿದರೆ (ಅದು) ಬ್ರಹ್ಮವನ್ನು ಪಡೆಯುವದಕ್ಕೆ ಆಲಂಬನವಾಗುತ್ತದೆ. ಆದ್ದರಿಂದಲೇ ಮುಂದೆ "ಆಶ್ರಮ (ದಲ್ಲಿರುವ)ವನರು ಮೂರು ಬಗೆ" (೩-೧೬) ಎಂದು ಮುಂತಾಗಿ (ಕಾರಿಕೆಯಲ್ಲಿ) ಹೇಳಿರುತ್ತಾರೆ.

1. ಓಂಕಾರವೆಂದರೆ ಪರಮಾರ್ಥತತ್ವವು; ಇದು ಶಬ್ದವಲ್ಲವಾದ್ದರಿಂದ ಇದಕ್ಕೆ ಮಾತ್ರೈಗಳಿರುವದಿಲ್ಲ.
2. ಹಿಂದೆ ಆತ್ಮನ ನಾಲ್ಕನೆಯ ಪಾದವೆಂದು ಹೇಳಿದ ಸ್ವರೂಪವೇ.
3. ಜ್ಞಾನದಿಂದ ಹುಸಿಕೋರಿಕೆಯಾಗಿ ಅವುಗಳ ತಿರುಳು ಓಂಕಾರವೇ ಆಗಿಬಿಟ್ಟಿರುವದರಿಂದ.
4. 'ಅಮಾತ್ರಃ' ಎಂದು ವಿಶ್ವಾದಿನಾಚಕಗಳನ್ನು ಅಲ್ಲಗಳೆದಿರುವಂತೆ ಪ್ರಪಂಚೋಪಶಮಃ ಎಂದು ಅವಸ್ಥಾನಾಚಕಗಳನ್ನು ಅಲ್ಲಗಳೆದಿದೆ.
5. ಮಾತ್ರೈಗಳೂ ಪಾದಗಳೂ ಒಂದಾಗಿ ಪರಮಾರ್ಥವಾದ ಓಂಕಾರವೆಂಬ ತತ್ವವೇ ಆಗಿವೆ.
6. ಸುಷುಪ್ತಾತ್ಮನಲ್ಲಿರುವಂತೆ ಕಾರಣತ್ವವು ಇರುವುದಿಲ್ಲ.
7. ಹಗ್ಗವೆಂದು ನಿಶ್ಚಿತವಾಗಿ ತಿಳಿದುಬಂದ ತೋರಿಕೆಯ ಹಾವು.
8. ಹಾವಿನಂತೆ ತೋರಿದರೂ ನಿಜವಾಗಿ ಹಗ್ಗವೇ ಎಂಬ ನಿಶ್ಚಯವೇ ಇರುವದಲ್ಲವೆ?
9. ಮಂದಬುದ್ಧಿಯವರಿಗೆ ಪ್ರತೀಕವಾಗಿ ಮಧ್ಯಮಬುದ್ಧಿಯವರಿಗೆ ವಾಚಕವಾಗಿ ಉಪಾಸ್ಯವೆಂದು ತಿಳಿಯಬೇಕು. ಗೀ. ಭಾ. ೮-೧೨, ಭಾ. ಭಾ. ೫೦೮ ನೋಡಿ.

ಕಾರಿಕೆ

ಪರಮಾರ್ಥವಾದ ಓಂಕಾರ

(ಕಾರಿಕಾವಾಕ್ಯ)

ಅತ್ರೇತೇ ಶ್ಲೋಕಾ ಭವನ್ತಿ—

(ಕಾರಿಕಾವಾರ್ತಾರ್ಥ)

ಇಲ್ಲಿ ಈ ಶ್ಲೋಕಗಳು ಬಂದಿರುತ್ತವೆ.

ಓಂಕಾರಂ ಸಾದಶೋ ವಿದ್ಯಾತ್ ಸಾದಾ ಮಾತ್ರಾ ನ ಸಂಶಯಃ |

ಓಂಕಾರಂ ಸಾದಶೋ ಜ್ಞಾತ್ವಾ ನ ಕಿಂಚಿದಪಿ ಚಿಂತಯೇತ್ ||

೨೪. ಓಂಕಾರವನ್ನು ಸಾದ (ಸಾದ)ವಾಗಿ ಅರಿತುಕೊಳ್ಳಬೇಕು. ಸಾದಗಳೇ ಮಾತ್ರಗಳು, ಸಂಶಯವಿಲ್ಲ. ಓಂಕಾರವನ್ನು ಸಾದ (ಸಾದ) ವಾಗಿ ಅರಿತುಕೊಂಡು ಏನನ್ನೂ ಚಿಂತಿಸದಿರಬೇಕು.

(ಭಾಷ್ಯ)

೬೯. ಪೂರ್ವವತ್ ಅತ್ರ ಏತೇ ಶ್ಲೋಕಾ ಭವನ್ತಿ¹ | ಯಥೋಕ್ತೈಃ ಸಾಮಾನ್ಯೈಃ ಸಾದಾ ಏವ ಮಾತ್ರಾಃ ಮಾತ್ರಾಶ್ಚ ಸಾದಾಃ | ತಸ್ಮಾತ್ ಓಂಕಾರಂ ಸಾದಶಃ ವಿದ್ಯಾತ್ ಇತ್ಯರ್ಥಃ | ಏವಮ್ ಓಂಕಾರೇ ಜ್ಞಾತೇ ದೃಷ್ಟಾರ್ಥಮ್ ಅದೃಷ್ಟಾರ್ಥಂ ವಾ ನ ಕಿಂಚಿತ್ ಪ್ರಯೋಜನಂ ಚಿಂತಯೇತ್ ಕೃತಾರ್ಥತ್ವಾತ್ ಇತ್ಯರ್ಥಃ ||

(ಭಾಷ್ಯಾರ್ಥ)

ಮೊದಲಿನಂತೆ ಈ (ವಿಷಯದಲ್ಲಿ) ಈ (ಮುಂದಿನ) ಶ್ಲೋಕಗಳು ಬಂದಿರುತ್ತವೆ. ಹಿಂದೆ ಹೇಳಿದ ಹೋಲಿಕೆಗಳಿರುವದರಿಂದ ಸಾದಗಳೇ ಮಾತ್ರಗಳು, ಮತ್ತು ಮಾತ್ರಗಳು ಸಾದಗಳು. ಆದ್ದರಿಂದ ಓಂಕಾರವನ್ನು ಸಾದ (ಸಾದ) ವಾಗಿ ಅರಿತುಕೊಳ್ಳಬೇಕು ಎಂದರ್ಥ. ಹೀಗೆ ಓಂಕಾರವನ್ನು ಅರಿತುಕೊಂಡಮೇಲೆ ದೃಷ್ಟಪ್ರಯೋ

1. ' ಭಾಷ್ಯದಲ್ಲಿ ಅತ್ರೇತೇ..... ಭವನ್ತಿ ' ಎಂಬ ವಾಕ್ಯವು ಅ|| ದಲ್ಲಿ ಬಿಟ್ಟಿದೆ ; ಕಾ|| ದಲ್ಲಿ " ಪೂರ್ವವತ್ " ಬಿಟ್ಟಿದೆ.

2. ' ಕಿಂಚಿದಪಿ ' ಕಾ|| ಸಾ||

ಜನವನ್ನಾಗಲಿ, ಅದೃಷ್ಟಪ್ರಯೋಜನವನ್ನಾಗಲಿ ಯಾವದನ್ನೂ ಯೋಚಿಸದೆ ಇರಬೇಕು. ಏಕೆಂದರೆ ಕೃತಾರ್ಥನಾಗಿರುತ್ತಾನೆ ಎಂದರ್ಥ.¹

ಯುಜ್ಜ್ವಲತ ಪ್ರಣವೇ ಚೇತಃ ಪ್ರಣವೋ ಬ್ರಹ್ಮ ನಿರ್ಭಯಮ್ |
ಪ್ರಣವೇ ನಿತ್ಯಯುಕ್ತಸ್ಯ ನ ಭಯಂ ವಿದ್ಯತೇ ಕ್ವಚಿತ್ || ೨೫ ||

೨೫. ಪ್ರಣವದಲ್ಲಿ ಚೇತಸ್ಸನ್ನು ಯೋಚಿಸಬೇಕು. ಪ್ರಣವವು ನಿರ್ಭಯವಾದ ಬ್ರಹ್ಮವು. ಪ್ರಣವದಲ್ಲಿ ನಿತ್ಯಯುಕ್ತನಾಗಿರುವವನಿಗೆ ಎತ್ತಲೂ ಭಯವಿಲ್ಲ.

(ಭಾಷ್ಯ)

೨೦. ಯುಜ್ಜ್ವಲತ ಸಮಾದಧ್ಯಾತ್ ಯಥಾವ್ಯಾಖ್ಯಾತೇ ಸರಮಾರ್ಥರೂಪೇ ಪ್ರಣವೇ ಚೇತಃ ಮನಃ | ಯಸ್ಮಾತ್ ಪ್ರಣವಃ ಬ್ರಹ್ಮ ನಿರ್ಭಯಮ್ | ನ ಹಿ ತತ್ರ ಸದಾಯುಕ್ತಸ್ಯ ಭಯಂ ವಿದ್ಯತೇ ಕ್ವಚಿತ್ | “ವಿದ್ವಾನ್ ನ ಬಿಭೇತಿ ಕೌತಲ್ಬನ” (ಶ್ರೀ. ೨-೯) ಇತಿ ಶ್ರುತೇಃ ||

(ಭಾಷ್ಯಾರ್ಥ)

ಮೇಲೆ ವಿವರಿಸಿರುವ ಸರಮಾರ್ಥರೂಪವಾದ ಓಂಕಾರದಲ್ಲಿ ಚೇತಸ್ಸನ್ನು ಮನಸ್ಸನ್ನು ಯೋಚಿಸಬೇಕು, ಸಮಾಧಾನಗೊಳಿಸಬೇಕು. ಏಕೆಂದರೆ ಪ್ರಣವವು ನಿರ್ಭಯವಾದ ಬ್ರಹ್ಮವು. ಅದರಲ್ಲಿ ಯಾವಾಗಲೂ (ಮನಸ್ಸನ್ನು) ಸಿಲ್ಲಿಸಿಕೊಂಡವರಿಗೆ ಎತ್ತಲೂ ಅಂಜಿಕೆಯು ಇರುವದೇ ಇಲ್ಲ. “ಅರಿತುಕೊಂಡಾತನು ಏತಕ್ಕೂ ಅಂಜುವದಿಲ್ಲ” (ಶ್ರೀ. ೨-೯) ಎಂಬ ಶ್ರುತಿ ಇದಕ್ಕೆ ಪ್ರಮಾಣವು.

ಪ್ರಣವೋ ಹ್ಯಪರಂ ಬ್ರಹ್ಮ ಪ್ರಣವಶ್ಚ ಪರಂ ಸ್ಮೃತಃ |
ಅಪೂರ್ವೋಽನಂತರೋಽಬಾಹ್ಯೋಽನಪರಃ ಪ್ರಣವೋಽನ್ಯಯಃ || ೨೬ ||

೨೬. ಪ್ರಣವವೇ ಕಡಿಮೆಯ ಬ್ರಹ್ಮವು, ಮತ್ತು ಪ್ರಣವವೇ ಹೆಚ್ಚಿನ ಬ್ರಹ್ಮವು. ಪ್ರಣವವು ಹಿಂದಿಲ್ಲದ್ದು, ಒಳಗಿಲ್ಲದ್ದು, ಹೊರಗಿಲ್ಲದ್ದು, ಮುಂದಿಲ್ಲದ್ದು, ಅನ್ಯಯವಾದದ್ದು.

1. ಯಾವದನ್ನೂ ಯೋಚಿಸದೆ ಇರಬೇಕು ಎಂದು ವಿಧಿಯಿಲ್ಲ. ಸರಮಾರ್ಥತತ್ತ್ವವಾದ ಪ್ರಣವವನ್ನು ಅರಿತರೆ ಮತ್ತೆ ಯಾವದರ ಬಯಕೆಯೂ ಇರುವದಿಲ್ಲ. ಅದರಿಂದ ಅರಿತುಕೊಳ್ಳಬೇಕು ಎಂದರ್ಥ.

2. ಜ್ಞಾನದಿಂದ ಅದರ ಸ್ವರೂಪವನ್ನೇ ಹೊಂದಿ ಸಂತವರಿಗೆ.

(ಭಾಷ್ಯ)

೭೧. ಪರಾಪರೇ ಬ್ರಹ್ಮಣೇ ಪ್ರಣವಃ | ಪರಮಾರ್ಥತಃ ಸ್ವೀಣೇಷು ಮಾತ್ರಾ
ಪಾದೇಷು ಪರ ಏವ ಆತ್ಮಾ ಬ್ರಹ್ಮ ಇತಿ ನ ಪೂರ್ವಂ ಕಾರಣಮ್ ಅಸ್ಯ ವಿದ್ಯತೇ ಇತಿ
ಅಪೂರ್ವಃ | ನಾಸ್ಯ ಅನ್ತರಂ ಭಿನ್ನಜಾತೀಯಂ ರಿಂಚಿತ್ ವಿದ್ಯತೇ ಇತಿ ಅನನ್ತರಃ |
ತಥಾ ಬಾಹ್ಯಮ್ ಅನ್ಯತ್ ನ ವಿದ್ಯತೇ ಇತಿ ಅಬಾಹ್ಯಃ | ಅಪರಂ ಕಾರ್ಯಮ್ ಅಸ್ಯ
ನ ವಿದ್ಯತೇ ಇತಿ ಅನಪರಃ | ಸಬಾಹ್ಯಾಭ್ಯಂತರೋ ಹ್ಯಜಃ ಸ್ವೈನ್ದ್ರವಘನವತ್ ಪ್ರಜ್ಞಾನ
ಘನಃ ಇತ್ಯರ್ಥಃ ||

(ಭಾಷ್ಯಾರ್ಥ)

ಹೆಚ್ಚಿನ ಮತ್ತು ಕಡಿಮೆಯ ಬ್ರಹ್ಮಗಳು ಪ್ರಣವನೇ.¹ ನಿಜವಾಗಿ (ನೋಡಿ
ದರೆ) ಮಾತ್ರೀಗಳೂ ಪಾದಗಳೂ ಇಲ್ಲವಾಗಲು (ಪ್ರಣವವು) ಪರಮಾತ್ಮನಾದ ಬ್ರಹ್ಮನೇ
ಆಗಿರುವುದರಿಂದ ಇದಕ್ಕೆ ಪೂರ್ವವು ಎಂದರೆ ಕಾರಣವು ಇರುವದಿಲ್ಲವಾಗಿ ಅಪೂರ್ವವು.
ಇದಕ್ಕೆ ಅಂತರವು ಎಂದರೆ ಬೇರೆಯೆ ಜಾತಿಯದು (ಯಾವದೂ ಒಳಗೆ) ಇರುವದಿಲ್ಲ ;
ಆದ್ದರಿಂದ ಇದು ಅನಂತರವು. ಹೀಗೆಯೇ ಹೊರಗೆ ಮತ್ತೊಂದು ಇಲ್ಲದ್ದರಿಂದ ಅಬಾಹ್ಯ
ನಾದದ್ದು. ಅಪರವು ಎಂದರೆ (ಇದರ ಮುಂದೆ ಇರಬೇಕಾದ) ಕಾರ್ಯವು ಇದಕ್ಕೆ
ಇರುವದಿಲ್ಲವಾಗಿ ಅನಪರವು². (ಇದು) “ ಹೊರಗೂ ಒಳಗೂ ಹುಟ್ಟಿಲ್ಲದೆ³ “ಉಪ್ಪಿನ
ಹರಳನಂತೆ ಅರಿವಿನ ಗಟ್ಟಿಯಾಗಿರುವುದು”⁴ ಎಂದು ಅರ್ಥ.

ಸರ್ವಸ್ಯ ಪ್ರಣವೋ ಹ್ಯಾದಿರ್ಮಧ್ಯಮನ್ತಸ್ತಥೈವ ಚ |

ಏವಂ ಹಿ ಪ್ರಣವಂ ಜ್ಞಾತ್ವಾ ವ್ಯಕ್ತುತೇ ತದನನ್ತರಮ್ || ೨೭ ||

೨೭. ಎಲ್ಲಕ್ಕೂ ಪ್ರಣವನೇ ಮೊದಲು, ನಡುವೆ, ಮತ್ತು ಕೊನೆ.
ಹೀಗೆಂದೇ ಪ್ರಣವವನ್ನು ಅರಿತುಕೊಂಡರೆ ತದನಂತರವೇ ಪಡೆದುಕೊಳ್ಳು
ತ್ತಾನೆ.

1. ಉಪಾಧಿಯಿಂದ ಅಪರಬ್ರಹ್ಮ, ಉಪಾಧಿಯಿಲ್ಲದೆ ಪರಬ್ರಹ್ಮ. ಪ್ರಣವದ
ಮೂಲಕ ಉಪಾಸನಮಾಡಿ ಅಥವಾ ವಿಚಾರಮಾಡಿ ತಿಳಿಯುವ ತತ್ತ್ವವಾದ್ದರಿಂದ ಅದನ್ನೂ
ಪ್ರಣವವೆಂದಿದೆ.

2. ಬೃ. ೨-೫-೧೯ ಕಾರ್ಯಕಾರಣಭಾವವು ಇಲ್ಲದ್ದರಿಂದ ಬ್ರಹ್ಮವು ಪ್ರಣವಶಬ್ದ
ವಾಚ್ಯವಲ್ಲ ; ಪ್ರಣವವೆಂದಿಟ್ಟುಕೊಂಡದ್ದರ ಪರಮಾರ್ಥರೂಪವಾದ್ದರಿಂದ ಅದನ್ನೂ ಪ್ರಣವ
ವೆಂದು ಕರೆದಿರುತ್ತದೆ, ಅಷ್ಟೆ.

3. ಮುಂ. ೨-೧-೨.

4. ಬೃ. ೪-೫-೧೩.

(ಭಾಷ್ಯ)

೨೦. ಆದಿನುಧ್ಯಾನ್ತಾಃ ಉತ್ಪತ್ತಿಸ್ಥಿತಿಪ್ರಲಯಾಃ ಸರ್ವಸ್ಯ ಪ್ರಣವ¹ ಏವ | ಮಾಯಾಹಸ್ತಿರಜ್ಜು ಸರ್ಪವೃಗತ್ಯಷ್ಟಿ ಕಾಸ್ವಪ್ನಾದಿನತ್ ಉತ್ಪದ್ಯಮಾನಸ್ಯ ವಿಯದಾದಿ ಪ್ರಸಂಜ್ಞಾಸ್ಯ ಯಥಾ ಮಾಯಾವ್ಯಾದಯಃ | ಏವಂ ಹಿ ಪ್ರಣವಮ್ ಆತ್ಮಾನಂ ಮಾಯಾ ವ್ಯಾದಿಸ್ಥಾನೀಯಂ ಜ್ಞಾತ್ವಾ ತತ್ತ್ವಜ್ಞಾದೇನ ತದಾತ್ಮಭಾವಂ ವ್ಯಶ್ನುತೇ ಇತ್ಯರ್ಥಃ ||

(ಭಾಷ್ಯಾರ್ಥ)

ಮಾಯೆಯ ಆನೆ, ಹಗ್ಗದ ಹಾವು, ಬಿಸಿಲುಕುದುರೆ, ಕನಸು-ಮುಂತಾದವು ಗಳಂತೆ ಹುಟ್ಟುತ್ತಿರುವ² ಆಕಾಶಾದಿಪ್ರಪಂಚಕ್ಕೆ ಮಾಯಾವಿ ಮೊದಲಾದವರಂತೆ³ ಪ್ರಣವನೇ ಮೊದಲನಡುವೆಕೊನೆಗಳು, ಎಂದರೆ ಹುಟ್ಟು, ಇರವು, ನಾಶ-ಇವು ಗಳು. ಹೀಗೆಂದು ಪ್ರಣವವನ್ನು ಮಾಯಾವಿಯೇ ಮೊದಲಾದವರಂತೆ ಇರುವ ಆತ್ಮ ನನ್ನು ಅರಿತುಕೊಂಡರೆ ಆ ಕ್ಷಣದಲ್ಲಿಯೇ⁴ ಅದರ ಸ್ವರೂಪವನ್ನು ಹೊಂದಿಬಿಡುತ್ತಾನೆ ಎಂದರ್ಥ.

ಪ್ರಣವಂ ಹೀಶ್ವರಂ ವಿದ್ಯಾತ್ ಸರ್ವಸ್ಯ ಹೃದಯೇ ಸ್ಥಿತಮ್ |

ಸರ್ವವ್ಯಾಪಿನಮೋಜ್ಜ್ವರಂ ಮತ್ಪ್ರಾ ಧೀರೋ ನ ಶೋಚತಿ || ೨೧ ||

೨೧. ಪ್ರಣವವನ್ನು ಪ್ರತಿಯೊಬ್ಬನ ಹೃದಯದಲ್ಲಿಯೂ ಇರುವ ಈಶ್ವರನೆಂದು ತಿಳಿಯಬೇಕು. ಸರ್ವವ್ಯಾಪಿಯಾದ ಓಂಕಾರವನ್ನು ಅರಿತು ಕೊಂಡ ಧೀರನು ಶೋಕಿಸುವದಿಲ್ಲ.

(ಭಾಷ್ಯ)

೨೨. ಸರ್ವಸ್ಯ ಪ್ರಾಣಿಜಾತಸ್ಯ ಸ್ಮೃತಿಪ್ರತ್ಯಯಾಸ್ವದೇ ಹೃದಯೇ ಸ್ಥಿತಮ್ ಈಶ್ವರಂ ಪ್ರಣವಂ ವಿದ್ಯಾತ್ | ಸರ್ವವ್ಯಾಪಿನಂ ವ್ಯೇಮವತ್ ಓಂಕಾರಮ್ ಆತ್ಮಾನಮ್ ಅಸಂಸಾರಿಣಮ್ ಧೀರಃ⁵ ಬುದ್ಧಿಮಾನ್⁶ ಮತ್ಪ್ರಾ ಜ್ಞಾತ್ವಾ⁷ ನ ಶೋಚತಿ | ಶೋಕನಿಮಿತ್ತಾನುಪಪತ್ತೇಃ | “ ತರತಿ ಶೋಕಮಾತ್ಮವಿತ್ ” (ಭಾಂ. ೨-೧-೩) ಇತ್ಯಾದಿಶ್ರುತಿಭ್ಯಃ ||

1. ಅ|| ಪಾಠದಲ್ಲಿಲ್ಲ.
2. ಹುಟ್ಟುವಂತೆ ತೋರುವ, ಹುಸಿ ತೋರಿಕೆಯಾದ.
3. ಹಗ್ಗ, ಮರುಭೂಮಿ, ಕನಸನ್ನು ಕಾಣುವವ-ಇವರಂತೆ.
4. ಅರಿತ ಕ್ಷಣದಲ್ಲಿಯೇ, ಕಾಲಾಂತರದಲ್ಲಿ ಅಲ್ಲ.
5. ‘ ಧೀಮಾನ್ ’ ಎಂದು ವಾ|| ದಲ್ಲಿ ಹೆಚ್ಚು.
6. ಇದಾದ ಬಳಿಕ ‘ ಆತ್ಮತತ್ತ್ವಮ್ ’ ಎಂದು ಹೆಚ್ಚಾಗಿ ವಾ|| ಕಾ||
7. ಈ ಮಾತು ವಾ|| ದಲ್ಲಿದೆ.

(ಭಾಷ್ಯಾರ್ಥ)

ಪ್ರಾಣಿಸಮೂಹಕ್ಕೆಲ್ಲ ನೆನಪು, ಅರಿವು-ಇವುಗಳಿಗೆ ಆಧಾರವಾಗಿರುವ ಹೃದಯ ದಲ್ಲಿರುವ¹ ಈಶ್ವರನೇ ಪ್ರಣವ ಎಂದು ಅರಿಯಬೇಕು. ಆಕಾಶದಂತೆ ಎಲ್ಲವನ್ನೂ ವ್ಯಾಪಿಸಿಕೊಂಡು ಇರುವ ಓಂಕಾರವನ್ನು ಎಂದರೆ ಸಂಸಾರಿಯಲ್ಲದ ಆತ್ಮನನ್ನು ಅರಿತು ಕೊಂಡರೆ, ಮನವರಿಕೆಮಾಡಿಕೊಂಡರೆ (ಆ) ಧೀರನು ಬುದ್ಧಿವಂತನು ಶೋಕಿಸುವ ದಿಲ್ಲ, ಏಕೆಂದರೆ ಶೋಕನಿಮಿತ್ತವು (ಆಗ) ಇರುವದಿಲ್ಲ. “ಆತ್ಮನನ್ನು ಅರಿತು ಕೊಂಡವನು ಶೋಕವನ್ನು ದಾಟುತ್ತಾನೆ” (ಭಾಂ. ೭-೧-೩) ಮುಂತಾದ ಶ್ರುತಿಗಳು ಇದಕ್ಕೆ ಪ್ರಮಾಣವು

ಅಮಾಶ್ರೋಃನಂತಮಾತ್ರಶ್ಚ ದ್ವೈತಸ್ಯೋಪಶಮಃ ಶಿವಃ |

ಓಂಜ್ಯಾರೋ ವಿದಿತೋ ಯೇನ ಸ ಮುನಿನೇತರೋ ಜನಃ || ೨೯ ||

೨೯. ಅಮಾತ್ರವಾದ, ಅನಂತಮಾತ್ರವಾದ ದ್ವೈತದ ಉಪಶಮವಾದ, ಶಿವವಾದ ಓಂಕಾರವು ಯಾವನಿಂದ ಅರಿಯಲ್ಪಟ್ಟಿರುವದೋ ಅವನೇ ಮುನಿಯು, ಮಿಕ್ಕ ಜನವಲ್ಲ.

(ಭಾಷ್ಯ)

೨೪. ಅಮಾತ್ರಃ ತುರೀಯಃ ಓಂಕಾರಃ | ಮೀಯತೇ ಅನಯಾ ಇತಿ ಮಾತ್ರಾ ಪರಿಚ್ಛಿತ್ತಿಃ | ಸಾ ಅನಂತಾ ಯಸ್ಯ ಸಃ ಅನಂತಮಾತ್ರಃ | ನ ಏತಾವತ್ತ್ವಮ್ ಅಸ್ಯ ಪರಿಚ್ಛೇತ್ತಂ ಶಕ್ಯತೇ ಇತ್ಯರ್ಥಃ | ಸರ್ವದ್ವೈತೋಪಶಮತ್ವಾದೇವ² ಶಿವಃ ಓಂಕಾರಃ ಯಥಾವ್ಯಾಖ್ಯಾತಃ ವಿದಿತಃ ಯೇನ ಸಃ ಪರಮಾರ್ಥತತ್ತ್ವಸ್ಯ ಮನನಾತ್ ಮುನಿಃ | ನೇತರೋ ಜನಃ ಶಾಸ್ತ್ರವಿದಪಿ ಇತ್ಯರ್ಥಃ ||

(ಭಾಷ್ಯಾರ್ಥ)

ಮಾತ್ರಗಳಿಲ್ಲದ, ತುರೀಯನಾದ ಓಂಕಾರವು.³ ಇದರಿಂದ ಅಳಿಯುತ್ತಾರಿ. ಆದ್ದರಿಂದ ಮಾತ್ರ ; ಎಂದರೆ (ಇಷ್ಟೆಂಬ) ಅಳತೆ ; ಅದು ಯಾವದಕ್ಕೆ ಕೊನೆಯಿಲ್ಲದೆ ಇರುವದೋ⁴ ಅದು ಅನಂತಮಾತ್ರವು. ಅದನ್ನು ಇಷ್ಟೆಂದು ಗೊತ್ತುಪಡಿಸುವದಕ್ಕೆ

1. ಬುದ್ಧಿಗೆ ಸಾಕ್ಷಿಯಾಗಿರುವ. ಕೇ. ಭಾ. ೨-೪, ಭಾ. ಭಾ. ೫೨.

2. ಇದರ ಹಿಂದೆ ‘ ದ್ವೈತಸ್ಯ ಉಪಶಮಃ ’ ಎಂಬ ಮಾತುಗಳು ಬಿಟ್ಟಿರಬೇಕೆಂದು ಕಾಣುತ್ತದೆ.

3. ಪರಮಾರ್ಥತತ್ತ್ವವು.

4. ಯಾವ ತತ್ತ್ವಕ್ಕೆ ದೇಶಕಾಲಗಳ ಕಟ್ಟು ಇಲ್ಲವೋ ಎಂದರ್ಥ.

ಆಗುವಹಾಗಿಲ್ಲ ಎಂದರ್ಥ. (ದ್ವೈತದ ಉಪಶಮವು ಅಭಾವವು).¹ ಯಾವ ದ್ವೈತವೂ ಇಲ್ಲದಿರುವದರಿಂದಲೇ ಶಿವ (ರೂಪವು). ಮೇಲೆ ವಿವರಿಸಿದಂಥ ಓಂಕಾರವು ಯಾವನಿಂದ ಅರಿಯಲ್ಪಟ್ಟಿರುವದೋ ಅವನು ಪರಮಾರ್ಥತತ್ತ್ವವನ್ನು ಮನನಮಾಡಿಕೊಂಡಿರುವದರಿಂದ ಮುನಿಯು ; ಮಿಕ್ಕ ಮನುಷ್ಯನು ಶಾಸ್ತ್ರವನ್ನು ಬಲ್ಲವನಾದರೂ (ಮುನಿ) ಯಲ್ಲ² ಎಂದು ಅರ್ಥ.



1. ಈ ಅರ್ಥದ ಮಾತು ಭಾಷ್ಯದಲ್ಲಿರಬೇಕು.

2. ಮುಖ್ಯಾರ್ಥದಲ್ಲಿ ಮುನಿಯಲ್ಲ. ಬೃ. ೩-೫-೧ ರ ಮುನಿಃ ಎಂಬುದರ ಭಾಷ್ಯವನ್ನು ನೋಡಿ.

೨. ವೈತಫ್ಯಪ್ರಕರಣ

ಈ ಪ್ರಕರಣದ ಸಂಬಂಧ

(ಭಾಷ್ಯ)

೨೫. ಓಂ! “ಜ್ಞಾತೇ ದ್ವೈತಂ ನ ವಿದ್ಯತೇ” (೧-೧೮) ಇತ್ಯುಕ್ತಮ್ |
 |ಕಮೇವಾದ್ವಿತೀಯಮ್” (ಭಾಂ. ೬-೨-೧) ಇತ್ಯಾದಿಶ್ರುತಿಭ್ಯಃ | ಅಗಮ
 ಮಾತ್ರಂ ತತ್ | ತತ್ರ ಉಪಪತ್ತ್ಯಾಪಿ ದ್ವೈತಸ್ಯ ವೈತಫ್ಯಂ ಶಕ್ಯತೇ ಅವಧಾರಯಿ
 ತುಮ್ ಇತಿ ದ್ವಿತೀಯಂ ಪ್ರಕರಣಮ್ ಆರಭ್ಯತೇ | ವೈತಫ್ಯಮ್ ಇತ್ಯಾದಿನಾ-

(ಭಾಷ್ಯಾರ್ಥ)

ಓಂ! “ಅತಿತುಕೋಂಡರೆ ದ್ವೈತವಿರುವದಿಲ್ಲ” (೧-೧೮) ಎಂದು ಹಿಂದೆ ಹೇಳಿರು
 ತ್ತದೆ. (ತನಗೆ) ಎರಡನೆಯದಿಲ್ಲದ ಒಂದೇ (ಆದ ಸತ್ತೇ ಆಗಿತ್ತು ಮೊದಲು, ಇದು)
 (ಭಾಂ. ೬-೨-೧) ಮುಂತಾದ ಶ್ರುತಿಗಳ ಪ್ರಮಾಣದಿಂದ (ಹೀಗೆಂದು ಹೇಳಿತ್ತು).
 ಅದು ಬರಿಯ ಆಗಮವು. ಇಲ್ಲಿ ಯುಕ್ತಿಯಿಂದಲೂ ದ್ವೈತವು ಸಹಿಯೆಂಬು
 ದನ್ನು ಗೊತ್ತುಪಡಿಸುವದಕ್ಕೆ ಆಗುತ್ತದೆ. ಎಂದು (ತಿಳಿಸುವದಕ್ಕಾಗಿ)
 ‘ವೈತಫ್ಯಂ’ ಮುಂತಾದ (ಈ) ಎರಡನೆಯ ಪ್ರಕರಣವನ್ನು ಆರಂಭಿಸಿರುತ್ತದೆ.

ಕನಸಿನ ಪರಾರ್ಥಗಳು ಹುಸಿತೋರಿಕೆ

ವೈತಫ್ಯಂ ಸರ್ವಭಾವಾನಾಂ ಸ್ವಪ್ನ ಆಹುರ್ಮನೀಷಿಣಃ |

ಅನ್ತಃಸ್ಥಾನಾತ್ತ್ವ ಭಾವಾನಾಂ ಸಂವೃತತ್ವೇನ ಹೇತುನಾ || ೧ ||

೧. ಪಂಡಿತರು, ಕನಸಿನಲ್ಲಿರುವ ಎಲ್ಲಾ ಭಾವಗಳಿಗೂ ವೈತಫ್ಯ
 ವನ್ನು ಹೇಳುವರು. ಭಾವಗಳು ಒಳಗೆ ಸಂವೃತವಾಗಿರುವವೆಂಬ ಕಾರಣ
 ದಿಂದ (ಹಾಗೆಂದು ಹೇಳುವರು).

1. ಓಂ! ಎಂಬ ಮಾತು ವಾ|| ಪಾರದ್ವಿಲ್ಲ. ಆದರೆ ಆಚಾರ್ಯರು ಮಂಗಳಕ್ಕಾ
 ಗಿಯೂ ಓಂಕಾರವನ್ನು ವಿವರಿಸುವ ಮಾಂಡೂಕ್ಯದ ಅಂಗವಾದ ವಿಚಾರವಿಡೆಂಬುದನ್ನು
 ನೆನಪುಕೊಡುವದಕ್ಕಾಗಿಯೂ ಓಂಕಾರವನ್ನು ಉಗಯೋಗಿಸಿರಬೇಕೆಂದು ತೋರುತ್ತದೆ.

2. ಶ್ರುತ್ಯರ್ಥವನ್ನು ತಿಳಿಸುವ ಉಪನೇಶವು.

3. ಈ ಆತ್ಮವಿಚಾರದಲ್ಲಿ.

4. ಶ್ರುತ್ಯರ್ಥವನ್ನು ದೃಢಪಡಿಸುವದಕ್ಕೆ ಬೇಕಾಗುವ ಯುಕ್ತಿಯಿಂದ, ಸ್ವತಂತ್ರ
 ಯುಕ್ತಿಯಿಂದಲ್ಲ. ವಿಚಾರವನ್ನು ನೋಡಿ.

(ಭಾಷ್ಯ)

೭೬. ವಿತಫಸ್ಯ ಭಾವಃ ವೈತಫ್ಯಮ್ | ಅಸತ್ಯತ್ವಮ್ ಇತ್ಯರ್ಥಃ | ಕಸ್ಯ? ಸರ್ವೇಷಾಂ ಬಾಹ್ಯಾಧ್ಯಾತ್ಮಿಕಾನಾಂ ಭಾವಾನಾಂ ಪದಾರ್ಥಾನಾಂ ಸ್ವಪ್ನೇ ಉಪಲಭ್ಯ ಮಾನಾನಾಮ್ | ಅದುಃ ಕಥಯಂತಿ, ಮನೀಷಿಣಃ ಪ್ರಮಾಣಕುಶಲಃ | ವೈತಫ್ಯೇ ಹೇತುಮಾಹ-ಅನ್ತಃಸ್ಥಾನಾತ್ | ಅನ್ತಃ ಶರೀರಸ್ಯ ಮಧ್ಯೇ ಸ್ಥಾನಂ ಯೇಷಾಮ್ | ತತ್ರ ಹಿ ಭಾವಾಃ ಉಪಲಭ್ಯಂತೇ ಪರ್ವತಹಸ್ತ್ಯಾದಯಃ ನ ಹಿಃ ಶರೀರಾತ್ | ತಸ್ಮಾತ್ ತೇ ವಿತಫಾ ಭವಿತುಮ್ ಅರ್ಹಂತಿ | ನನು ಅಪವರಕಾದ್ಯನ್ತರೂಪಲಭ್ಯ ಮಾನೈಃ ಘಟಾದಿಭಿಃ ಅನೈಕಾಂತಿಕೋ ಹೇತುಃ ಇತ್ಯಾಶ್ಚ್ಯು ಆಹ-ಸಂವೃತತ್ವೇನ ಹೇತುನಾ ಇತಿ | ಅನ್ತಃ ಸಂವೃತೇ ಸ್ಥಾನಾತ್ ಇತ್ಯರ್ಥಃ | ನ ಹಿ ಅನ್ತಃ ಸಂವೃತೇ ದೇಹಾನ್ತರ್ನಾಡೀಷು ಪರ್ವತಹಸ್ತ್ಯಾದೀನಾಂ ಸಂಭವಃ ಅಸ್ತಿ | ನ ಹಿ ದೇಹೇ ಪರ್ವತಃ ಅಸ್ತಿ ||

(ಭಾಷಾರ್ಥ)

ವಿತಫದ (ಹಾಗಿಲ್ಲದ್ದರ) ಭಾವವು ವೈತಫ್ಯವು; ಅಸತ್ಯವಾಗಿರುವುದು ಎಂದರ್ಥ. ಯಾವದಕ್ಕೆ (ವೈತಫ್ಯವನ್ನು ಹೇಳುವರು)? ಎಂದರೆ ಸರ್ವಭಾವಗಳಿಗೂ ಹೊರಗಿನ ಮತ್ತು ನಮ್ಮೊಳಗಿನ ಕನಸಿನಲ್ಲಿ ಕಾಣುವ (ಎಲ್ಲಾ) ಪದಾರ್ಥಗಳಿಗೂ (ವೈತಫ್ಯವನ್ನು) ಹೇಳುತ್ತಾರೆ, ಮನೀಷಿಗಳು ಎಂದರೆ ಪ್ರಮಾಣವನ್ನು (ಸುಯಾಗಿ ಅರಿತಿರುವ) ಜಾಣರು^೨ ತಿಳಿಸುತ್ತಾರೆ. (ಅವುಗಳ) ವೈತಫ್ಯಕ್ಕೆ ಕಾರಣವನ್ನು ಹೇಳುತ್ತಾರೆ: ಒಳಗೆ ಇರುವದರಿಂದ; ಒಳಗೆ ಎಂದರೆ ಶರೀರದ ಒಳಗಡೆಯಲ್ಲಿ ಇರುವ ಯಾವ (ಪದಾರ್ಥ) ಗಳಿಗೆ ಇರುವವೋ (ಆ ಭಾವಗಳು ಅಂತಃಸ್ಥಾನಗಳು). ಪರ್ವತ, ಆನೆ-ಮುಂತಾದ ಭಾವಗಳು ಅಲ್ಲಿಯೇ ತೋರುವವೇ ಹೊರತು ಶರೀರದ ಹೊರಗೆ (ತೋರುವ)ದಿಲ್ಲ. ಆದ್ದರಿಂದ ಅವು ವಿತಫವಾಗಿರಬೇಕು. ಕೋಣೆಯೇ ಮುಂತಾದವುಗಳ ಒಳಗೆ ತೋರಿಬರುವ ಗಡಿಗೆಯೇ ಮುಂತಾದವುಗಳು (ಸತ್ಯವಾಗಿರುವದರಿಂದ

1. ವಿತಫ, ಅಸತ್ಯ, ಮಿಥ್ಯಾ-ಎಂಬ ಮಾತುಗಳಿಗೆ ಒಂದೇ ಅರ್ಥ; ಹುಸಿತೋರಿಕೆ, ನಿಜವಾಗಿ ಇಲ್ಲದೆ ತೋರುವ ಪದಾರ್ಥ-ಎಂದು ಈ ಶಬ್ದಗಳಿಗೆ ಅರ್ಥವೇ ಹೊರತು ಅತ್ಯಂತ ವಾಗಿ ಇಲ್ಲದ, ಎಂದರೆ ತೋರಿಕೊಳ್ಳುವದೂ ಇಲ್ಲದ ಬಂಜೆಯ ಮಗ, ಮೊಲದ ಕೊಂಬು-ಮುಂತಾದವುಗಳಂಥವೆಂದಲ್ಲ.

2. ಪ್ರತ್ಯಕ್ಷ, ಅನುಮಾನ, ಉಪಮಾನ, ಅರ್ಥಾಪತ್ತಿ, ಅನುಪಲಬ್ಧಿ, ಆಗಮ-ಎಂಬವು ಪ್ರಮಾಣಗಳು; ಚಾರ್ವಾಕರು ಮೊದಲನೆಯದನ್ನೂ, ವೈಶೇಷಿಕರು ಮೊದಲನೆಯ ಎರಡನ್ನೂ, ನೈಯಾಯಿಕರು ಮೊದಲನೆಯ ಮೂರು ಕೊನೆಯದೊಂದು-ಒಳಗೆ ನಾಲ್ಕನ್ನೂ, ಸಾಂಖ್ಯರು ಮೊದಲನೆಯದು ಎರಡು ಕೊನೆಯದೊಂದು-ಒಳಗೆ ಮೂರನ್ನೂ ಮೀಮಾಂಸಕರು ಎಲ್ಲವನ್ನೂ ಒಪ್ಪುತ್ತಿದ್ದರು. ಇಲ್ಲಿ ಮುಖ್ಯವಾಗಿ ಅನುಮಾನಪ್ರಮಾಣ ವನ್ನೇ ತೆಗೆದುಕೊಳ್ಳಬೇಕು.

ಅವು)ಗಳಿಗೆ (ಅನ್ವಯಿಸಿದರೆ) ಹೇತುವು ಅನೈಕಾಂತಿಕವಾಗುವದಿಲ್ಲವೆ?¹ ಎಂದು ಶಂಕಿಸಿದರೆ (ಅದಕ್ಕೆ) ಹೇಳುತ್ತಾರೆ: ಸಂವೃತವಾಗಿರುವ ಕಾರಣದಿಂದ ಎಂದರೆ ಒಳಗಡೆ ಸಂವೃತವಾಗಿರುವಲ್ಲಿ ಇರುವದರಿಂದ ಎಂದರ್ಥ. ಒಳಗಡೆಯಲ್ಲಿ ಇಕ್ಕಟ್ಟಾಗಿರುವ ದೇಹದೊಳಗಿನ ನಾಡಿಗಳಲ್ಲಿ ಪರ್ವತ, ಆನೆ ಮುಂತಾದವು (ಇರುವ ಸಂಭವವೇ) ಇಲ್ಲ; ಶರೀರದಲ್ಲಿಯೇ ಪರ್ವತವಿರುವದಿಲ್ಲ¹.

(ಭಾಷ್ಯ)

೭೭. ಸ್ವಪ್ನದೃಶ್ಯಸಾಂ ಭಾವಾನಾಮ್ ಅನ್ತಃ ಸಂವೃತೇ ಸ್ಥಾನಮ್ ಇತ್ಯೇ ತತ್ ಅಸಿದ್ಧಮ್ | ಯಸ್ಮಾತ್ ಪ್ರಾಚ್ಯೇಷು ಸುಪ್ತಃ | ಉದಕ್ಷು ಸ್ವಪ್ನಾನ್ ಪಶ್ಯನ್ ಇವ ದೃಶ್ಯತೇ ಇತ್ಯೇತತ್ ಆಶಚ್ಛ್ಯ ಆಹ

(ಭಾಷಾರ್ಥ)

(ಅಕ್ಷೇಪ):-ಕನಸಿನಲ್ಲಿ ಕಾಣುವ, ಭಾವಗಳು ಒಳಗೆ ಸಂವೃತವಾದ(ಕಡಿ)ಯಲ್ಲಿ ಇರುವೆಂಬುದು ಅಸಿದ್ಧ¹. ಏಕೆಂದರೆ ಪೂರ್ವ(ದೇಶ)ದಲ್ಲಿ ನಿರ್ದಿಸಿದವನಿಗೆ ಉತ್ತರ(ದೇಶ)ದಲ್ಲಿ ಕನಸುಗಳನ್ನು ಕಂಡಂತೆ ತೋರಿಬರುತ್ತದೆ.

1. ಸಾಧ್ಯವು ಇಲ್ಲವೆಡೆಯಲ್ಲಿಯೂ ಇರುವ ಹೇತು ಅನೈಕಾಂತಿಕವು; ಪ್ರಕೃತದಲ್ಲಿ ಸಾಧ್ಯವು ವೈತಫ್ಯ, ಅದಿಲ್ಲದ ಸತ್ಯವಿರುವ ಗಡಿಯೇ ಮುಂದಾದವುಗಳಲ್ಲಿಯೂ ಅಂತಃ ಸ್ಥಾನತ್ವ(ಒಳಗೆ ಇರುವದು) ಎಂಬ ಹೇತುವಿದೆ. ಆದ್ದರಿಂದ ಇದು ಅನೈಕಾಂತಿಕವಾದ ನಿಶ್ಚಿತವಾಗಿ ಸಾಧ್ಯದಲ್ಲಿಯೇ ಇರುವದೆಂಬ ನಿಯಮವಿಲ್ಲದ, ಹೇತು-ಎಂದು ಭಾವ.

2. ಇಕ್ಕಟ್ಟಾದ ಸ್ಥಲದಲ್ಲಿ ಎಂದರ್ಥ. ಒಳಗಡೆ ಇರುವದೆಲ್ಲ ಹುಸಿಯೆಂದು ನಮ್ಮ ಅಭಿಪ್ರಾಯವಲ್ಲ; ತಾನಿರುವದಕ್ಕೆ ತಕ್ಕಷ್ಟು ದೇಶವಿಲ್ಲದೆಡೆಯಲ್ಲಿ ಇರುವಂತೆ ತೋರುವದಿಲ್ಲ ಹುಸಿಯನ್ನುತ್ತೇವೆ. ಈ ಹೇತು ಅನೈಕಾಂತಿಕವಲ್ಲ ಎಂದು ಅಭಿಪ್ರಾಯ.

3. ಕನಸು ನಾಡಿಗಳಲ್ಲಿರುವ ಜೀವನಿಗೆ ತೋರುವದೆಂದು ರ್ತುತಿಪ್ಪಸಿದ್ಧಿ ಬ್ಯ. ೪-೨-೨.

4. ಇನ್ನು ಅದಕ್ಕಿಂತಲೂ ಇಕ್ಕಟ್ಟಾದ ನಾಡಿಯಲ್ಲಿ ಎಲ್ಲಿ ಬಂತು?

5. 'ಸಂವೃತಸ್ಥಾನಮ್' ಎಂಬುದನ್ನು ಹೀಗೆ ತಿದ್ದಿಕೊಂಡಿದೆ.

6. ಒಳಗಿರುವದೆಂಬುದೇ ಸುಳ್ಳು ಎಂದಭಿಪ್ರಾಯ. ಹೇತುವೇ ಇಲ್ಲ, ಸಾಧ್ಯವೆಲ್ಲಿ ಬಂತು?-ಎಂದು ಅಕ್ಷೇಪ. ಬೆಟ್ಟದಲ್ಲಿ ಬೆಂಕಿಯಿರಬೇಕು ಏಕೆಂದರೆ ಅಲ್ಲಿ ಹೊಗೆಯಿದೆ-ಎಂಬಲ್ಲಿ ಬೆಟ್ಟವು ಪಕ್ಷವು, ಬೆಂಕಿಯು ಸಾಧ್ಯವು, ಹೊಗೆಯೆಂಬುದು ಪೇಶು. ಹೀಗೆ ಹೇತುವಿನಿಂದ ಸಾಧ್ಯವನ್ನು ಗೊತ್ತುಪಡಿಸುವದು ಅನುಮಾನವು ಪ್ರಕೃತದಲ್ಲಿ 'ಕನಸಿನ ಭಾವಗಳು ವಿತಥ; ಏಕೆಂದರೆ ಅವು ಒಳಗೆ ಇಕ್ಕಟ್ಟಾದ ಸ್ಥಲದಲ್ಲಿವೆ' ಎಂಬ ಅನುಮಾನವನ್ನು ಹೊಡೆದುಹಾಕುವ ದಕ್ಕೆ ಪೂರ್ವಪಕ್ಷಿಯು ಹೇತುವಿದ್ದರೂ ಸಾಧ್ಯವಿರಬೇಕಾಗಿಲ್ಲ ಎಂದು ಮೊದಲು ಅಕ್ಷೇಪಿಸಿದ್ದನ್ನು, ಈಗ ಹೇತುವೇ ಇಲ್ಲ ಎಂದಿರುತ್ತಾನೆ.

ಈ ಅಕ್ಷೇಪವನ್ನು ಒಡ್ಡಿದರೆ (ಸಮಾಧಾನವನ್ನು) ಹೇಳುತ್ತಾರೆ:—

ಅದೀರ್ಘತ್ವಾಚ್ಚ ಕಾಲಸ್ಯ ಗತ್ವಾ ದೇಶಾನ್ವ ಪಶ್ಯತಿ |

ಪ್ರತಿಬುದ್ಧಶ್ಚ ವೈ ಸರ್ವಸ್ತಸ್ಮಿನ್ ದೇಶೇ ನ ವಿದ್ಯತೇ

|| ೨ ||

೨. ಕಾಲವು ಹೆಚ್ಚಾಗಿಲ್ಲದ್ದರಿಂದ ದೇಶಗಳಿಗೆ ಹೋಗಿ ನೋಡುವ ನೆಂಬುದಿಲ್ಲ. ಮತ್ತು ಎಚ್ಚತ್ತವನು ಯಾವನೂ ಆ ದೇಶದಲ್ಲಿ ಇರುವದೂ ಇಲ್ಲ.

(ಭಾಷ್ಯ)

೨೮. ನ ದೇಹಾತ್ ಬಹಿಃ ದೇಶಾನ್ತರಂ ಗತ್ವಾ ಸ್ವಪ್ನಾನ್ ಪಶ್ಯತಿ | ಯಸ್ಮಾತ್ ಸುಪ್ತಮಾತ್ರ ಏವ ದೇಹದೇಶಾತ್ ಯೋಜನಶತಾನ್ತರಿತೇ ಮಾಸಮಾತ್ರ ಪ್ರಾಪ್ಯೇ ದೇಶೇ ಸ್ವಪ್ನಾನ್ ಪಶ್ಯನ್ನಿವ ದೃಶ್ಯತೇ | ನ ಚ ತದ್ದೇಶಪ್ರಾಪ್ತೇಃ ಆಗಮನಸ್ಯ ಚ ದೀರ್ಘಃ ಕಾಲಃ ಅಸ್ತಿ | ಅತಃ ಅದೀರ್ಘತ್ವಾಚ್ಚ ಕಾಲಸ್ಯ ನ ಸ್ವಪ್ನದೃಕ್ ದೇಶಾನ್ತರಂ ಗಚ್ಛತಿ | ಕಿಂ ಚ ಪ್ರತಿಬುದ್ಧಶ್ಚ ವೈ ಸರ್ವಃ ಸ್ವಪ್ನದೃಕ್ ಸ್ವಪ್ನದರ್ಶನ ದೇಶೇ ನ ವಿದ್ಯತೇ | ಯದಿ ಚ ಸ್ವಪ್ನೇ ದೇಶಾನ್ತರಂ ಗಚ್ಛೇತ್ ಯಸ್ಮಿನ್ ದೇಶೇ ಸ್ವಪ್ನಾನ್ ಪಶ್ಯೇತ್ ತತ್ರೈವ ಪ್ರತಿಬುದ್ಧ್ಯೇತ | ನ ಚ ಏತತ್ ಅಸ್ತಿ | ರಾತ್ರೌ ಸುಪ್ತಃ ಅಹನೀವ ಭಾವಾನ್ ಪಶ್ಯತಿ | ಬಹುಭಿಃ ಸಂಜ್ಞತೋ ಭವತಿ | ಯೈಶ್ಚ ಸಂಜ್ಞತಃ¹ ತೈಃ ಗೃಹ್ಯೇತ | ನ ಚ ಗೃಹ್ಯತೇ | ಗೃಹೀತಶ್ಚೇತ್ 'ತ್ವಾಮ್ ಅದ್ಯ ತತ್ರ ಉಪಲಬ್ಧ ವನ್ನೋ ವಯಮ್' ಇತಿ ಬ್ರೂಯುಃ | ನ ಚ ಏತತ್ ಅಸ್ತಿ, ತಸ್ಮಾತ್ ನ ದೇಶಾನ್ತರಂ ಗಚ್ಛತಿ ಸ್ವಪ್ನೇ ||

(ಭಾಷ್ಯಾರ್ಥ)

ಶರೀರದಿಂದ ಹೊರಗೆ (ಇರುವ) ಮತ್ತೊಂದು ಸ್ಥಳಕ್ಕೆ ಹೋಗಿ ಕನಸುಗಳನ್ನು ಕಾಣುವದಿಲ್ಲ. ಏಕೆಂದರೆ ನಿದ್ರಿಸಿದನೋ ಇಲ್ಲವೋ, ಶರೀರವಿರುವ ಸ್ಥಳದಿಂದ ನೂರು ಯೋಜನಗಳ ದೂರವಿರುವ ತಿಂಗಳು (ನಡೆದ)ರೇ ಸಿಕ್ಕುವ ಸ್ಥಳವಲ್ಲಿ ಕನಸುಗಳನ್ನು ಕಂಡಂತೆ^೧ ತೋರಿಬರುತ್ತದೆ. ಆದರೆ ಆ ಸ್ಥಳವನ್ನು ಸೇರುವದಕ್ಕೂ (ಮತ್ತೆ) ಬರುವದಕ್ಕೂ (ತಕ್ಕಷ್ಟು) ದೀರ್ಘವಾದ ಕಾಲವು ಇರುವದಿಲ್ಲ. ಆದ್ದರಿಂದ ಕಾಲವು ದೀರ್ಘವಾಗಿಲ್ಲದ್ದರಿಂದ ಸ್ವಪ್ನವನ್ನು ನೋಡುವಾತನು ಮತ್ತೊಂದು ಸ್ಥಳಕ್ಕೆ ಹೋಗಿರುವ

1. " ಬಹುಭಿಃ ಸಂಜ್ಞತಃ ಯೈಶ್ಚ ಸಂಜ್ಞತೋ ಭವತಿ " ಆ ||
2. " ಸ ತೈಃ " ವಾ ||
3. ಇಲ್ಲಿ ಕಾಣುವದು ಸಟಿಯೆಂಬುದೇನೂ ಮುಖ್ಯವಲ್ಲ, ಕಾಣುವ ವಸ್ತುಗಳು ಮಿಥ್ಯೆಯೆಂಬುದನ್ನು ಸೂಚಿಸುವದಕ್ಕೆ ' ಕಂಡಂತೆ ' ಎಂದು ಅಂತೆ ಶಬ್ದವನ್ನು ಪ್ರಯೋಗಿಸಿದೆ. ಅಕ್ಷೇಪದಲ್ಲ ಸಿದ್ಧಾಂತಿಯ ದೃಷ್ಟಿಯನ್ನು ಅನುಲಂಬಿಸಿಯೇ " ಅಂತೆ " ಎಂದು.

ದಿಲ್ಲವೆಂದಾಯಿತು) ¹ ಮತ್ತು ಕನಸುಕಾಣುವ ಯಾವನೂ ಎಚ್ಚತ್ತ (ಬಳಿಕ) ಆ ಸ್ಥಲದಲ್ಲಿ ಇರುವುದೂ ಇಲ್ಲ. ಆದರೆ ಕನಸಿನಲ್ಲಿ ಬೇರೆ ಸ್ಥಲಕ್ಕೆ ಹೋಗಿದ್ದರೆ ಯಾವ ಸ್ಥಲದಲ್ಲಿ ಕನಸುಗಳನ್ನು ಕಾಣುವನೋ ಅಲ್ಲಿಯೇ ಎಚ್ಚರಬೇಕಾಗಿತ್ತು-ಇದು (ಹೀಗೆ) ಲ್ಲವೂ ಇಲ್ಲ. ² ರಾತ್ರಿಯಲ್ಲಿ ನಿದ್ರಿಸಿದವನು ಹಗಲು ಹೊತ್ತಿನಲ್ಲಿ ಭಾವಗಳನ್ನು ಕಂಡಂತೆ ಆಗುವದು; (ಆಗ) ಅನೇಕರೊಡನೆ ಸೇರಿರುತ್ತಾನೆ (ಆಗ) ಯಾರೊಡನೆ ಸೇರಿದ್ದನೋ ಅವರಿಗೆ (ಅವನು ಅಲ್ಲಿಗೆ ಬಂದದ್ದು) ತಿಳಿದಿರಬೇಕು; ಆದರೆ ತಿಳಿದಿರುವದಿಲ್ಲ. (ಹಾಗೆ) ತಿ 'ದಿದ್ದರೆ' 'ನಿನ್ನನ್ನು ನಾವು ಇಂದು ಅಲ್ಲಿ ಕಂಡವು' ಎಂದು ಹೇಳಬೇಕಾಗಿತ್ತು ಇದು (ಹೀಗೂ) ಇಲ್ಲ. ಆದ್ದರಿಂದ ಸ್ವಪ್ನದಲ್ಲಿ ಮತ್ತೊಂದು ಸ್ಥಲಕ್ಕೆ ಹೋಗಿರುವ ದಿಲ್ಲ (ಎಂದು ನಿಶ್ಚಯವಾಗುತ್ತದೆ).

(ಭಾಷ್ಯ)

೭೯. ಇತಶ್ಚ ಸ್ವಪ್ನದೃಶ್ಯಾ ಭಾವಾ ಪಿತಥಾಃ | ಯತಃ —

(ಭಾಷ್ಯಾರ್ಥ)

ಕನಸಿನಲ್ಲಿ ಕಾಣುವ ಭಾವಗಳು ಈ (ಕಾರಣ)ವಿಂದಲೂ ಪಿತಫವಾಗಿರುತ್ತವೆ. ಏಕೆಂದರೆ:

ಅಭಾವಶ್ಚ ರಥಾದೀನಾಂ ಶ್ರೂಯತೇ ನ್ಯಾಯಪೂರ್ವಕಮ್ |
 ನೈತಥ್ಯಂ ತೇನ ನೈ ಪ್ರಾಪ್ತಂ ಸ್ವಪ್ನ ಆಹುಃ ಪ್ರಕಾಶಿತಮ್ || ೩ ||

೩ (ಕನಸಿನ) ರಥಾದಿಗಳು ಇಲ್ಲವೆಂದೂ ನ್ಯಾಯಪೂರ್ವಕವಾಗಿ ಶ್ರುತಿಯಲ್ಲಿ (ಹೇಳಿಯೂ ಇರುತ್ತದೆ). ಅದರಿಂದ ಸ್ವಪ್ನದಲ್ಲಿ ಪ್ರಾಪ್ತವಾದ ನೈತಥ್ಯವನ್ನು ಪ್ರಕಾಶಮಾಡಿರುತ್ತದೆ ಎಂದು ಹೇಳುವರು.

1. ನಿಜವಾಗಿ ಮತ್ತೊಂದು ಸ್ಥಲಕ್ಕೆ ಹೋಗಿರಬೇಕು. ಸ್ವಪ್ನದ ಪದಾರ್ಥಗಳೂ ಎಚ್ಚರದ ಪದಾರ್ಥಗಳಂತೆ ನಿಜವಾದವುಗಳಾದರೆ ಅವು ಲೋಕಾಂತರಕ್ಕೆ ಸೇರದವು ಎಂದು ಪೂರ್ವಪಕ್ಷಿಯ ಭಾವ. ಈ ಅಭಿಪ್ರಾಯವನ್ನು ಸೂ. ಭಾ. ೩-೨-೩ ರಲ್ಲಿಯೂ ಹೀಗೆಯೇ ಖಂಡಿಸಿದೆ.

2 ಎಚ್ಚರದವಸ್ಥೆಯಲ್ಲಿ ಕಾಣುವ ಕಾಶಿಗೆ ಹೋಗಿದ್ದಂತೆ ಕಾಣುವ ಕನಸಿನ ಕಾಶಿಯು ಅನೇ ಕಾಶಿಯಿಲ್ಲ; ಹೀಗೆಯೇ ಅಲ್ಲಿರುವ ಕಾಲವು ಎಚ್ಚರದ ಕಾಲವಲ್ಲ; ಜನರು ಎಚ್ಚರದ ಜನರಲ್ಲ. ಆದ್ದರಿಂದ ಇವನ್ನು ಕಂಡಂತೆ ಆದದ್ದು ಭ್ರಾಂತಿಯೇ. ಬೇರೆಯು ಕಾಶಿ ಮುಂತಾದವು ಕನಸಿನಲ್ಲಿ ನಿಜವಾಗಿರುವವೆನ್ನುವದಕ್ಕೆ ಯಾವ ಪ್ರಮಾಣವೂ ಇಲ್ಲ-ಎಂದು ಭಾವ.

(ಭಾಷ್ಯ)

೮೦. ಅಭಾವಶ್ಚ^೧ ರಥಾದೀನಾಂ ಸ್ವಸ್ವದೃಶ್ಯಾನಾಂ ಶ್ರುತಿಯತೇ ನ್ಯಾಯ ಪೂರ್ವಕಂ ಯುಕ್ತೀತಃ ಶ್ರುತಾ "ನ ತತ್ರ ರಥಾಃ" (ಬೃ-೪-೨-೧೦) ಇತ್ಯತ್ರ | ತೇನ ಅನ್ತಃಸ್ಥಾನಸಂವೃತತ್ವಾದಿಹೇತುನಾ^೨ ಪ್ರಾಸ್ತಂ ವೈತಥ್ಯಂ ತದನುವಾದಿನ್ಯಾ ಶ್ರುತ್ಯಾ ಸ್ವಷ್ಟೇ ಸ್ವಯಂಜ್ಯೋತಿಷ್ಟ್ವಪ್ರತಿಪಾದನಪರಯಾ ಪ್ರಕಾಶಿತಮ್ ಆಹುಃ ಬ್ರಹ್ಮವಿದಃ ||

(ಭಾಷ್ಯಾರ್ಥ)

"ಅಲ್ಲಿ ರಥಗಳಿರುವದಿಲ್ಲ" (ಬೃ. ೪-೨-೧೦) ಎಂಬಲ್ಲಿ ಕನಸಿನಲ್ಲಿ ಕಾಣುವ ರಥ ಮುಂತಾದವು ಇಲ್ಲವೆಂದು ನ್ಯಾಯಪೂರ್ವಕವಾಗಿ^೩ ಯುಕ್ತಿಯಿಂದ ಶ್ರುತಿಯಲ್ಲಿ ಹೇಳಿಯೂ ಇರುತ್ತದೆ. ಅದರಿಂದ ಒಳಗೆ ಇಕ್ಕಟ್ಟಾದ ಸ್ಥಳದಲ್ಲಿರುವದೇ ಮುಂತಾದ ಹೇತುವಿನಿಂದ ಸಿದ್ಧವಾಗಿರುವ ವೈತಥ್ಯವನ್ನು, ಅದನ್ನು ಅನುವಾದಮಾಡಿಕೊಂಡು^೪ ಕನಸಿನಲ್ಲಿ (ಆತ್ಮನು) ಸ್ವಯಂಜ್ಯೋತಿಯಾಗಿರುವನೆಂಬುದನ್ನು ತಾತ್ಪರ್ಯದಿಂದ ತಿಳಿಸುವದಕ್ಕೆ ಬಂದಿರುವ ಶ್ರುತಿಯು^೫ (ಇದನ್ನು) ಪ್ರಕಾಶಪಡಿಸಿರುತ್ತದೆ ಎಂದು ಬ್ರಹ್ಮಜ್ಞಾನಿಗಳು^೬ ಹೇಳುವರು.

1. "ಅಭಾವಶ್ಚೈವ" ಎಂದು ಮುದ್ರಿತಪಾಠಕ್ಕಿಂತ ಇದೇ ಮೇಲು.

2. "ದೇಹಾನ್ತಃಸ್ಥಾನ....." ಆ||

3. "ಅಲ್ಲಿ ಗಾಡಿಗಳಿರುವದಿಲ್ಲ, ಗಾಡಿಗೆ ಕಟ್ಟುವ ಕುದುರೆ ಮುಂತಾದವುಗಳಿರುವದಿಲ್ಲ. ದಾರಿಗಳೂ ಇರುವದಿಲ್ಲ; ಅದರೂ ಗಾಡಿಗಳನ್ನೂ, ಕುದುರೆಗಳನ್ನೂ, ದಾರಿಗಳನ್ನೂ, ಸೃಷ್ಟಿಮಾಡಿಕೊಳ್ಳುತ್ತಾನೆ" ಎಂಬ ಶ್ರುತಿಯಲ್ಲಿ ಕನಸಿನಲ್ಲಿಯೇ ಸೃಷ್ಟಿವಾಗುವದರಿಂದ ಗಾಡಿಗಳು ಮುಂತಾದವು ನಿಜವಾಗಿ ಇರುವದಿಲ್ಲ ಎಂದು ಯುಕ್ತಿಯನ್ನು ಹೇಳಿದೆ. ಗಾಡಿ ಮುಂತಾದವು ನಿಜವಾಗಿದ್ದರೆ ಸೃಷ್ಟಿಸುತ್ತಾನೆ ಎಂಬ ಯುಕ್ತಿಯು ಹೊಂದುತ್ತಿರಲಿಲ್ಲ.

4. ಹೊಸ ವಿಷಯವನ್ನು ತಿಳಿಸುವದು ಪ್ರತಿಪಾದನೆ, ತಿಳಿದ ವಿಷಯವನ್ನು ಪ್ರತಿಪಾದನೆಗೆಂದು ಹೇಳಿಕೊಳ್ಳುವದು ಅನುವಾದ. ಇಲ್ಲಿ ಯುಕ್ತಿಸಿದ್ಧವಾದ ವೈತಥ್ಯವನ್ನೇ ಶ್ರುತಿಯು ಅನುವಾದಮಾಡಿಕೊಂಡಿದೆ.

5. ಸ್ವಯಂಜ್ಯೋತಿಷ್ಟ್ವವನ್ನು-ಆತ್ಮನು ಮತ್ತೊಂದರ ನೆರವನ್ನು ಕೋರದೆ ತಾನೇ ಬೆಳಗುವನೆಂಬುದನ್ನು-ಪ್ರತಿಪಾದನೆಮಾಡುವದಕ್ಕೆ ಶ್ರುತಿಯು ಕನಸಿನಲ್ಲಿ ಕಾಣುವ ಭಾವಗಳೆಲ್ಲವೂ ಮಿಥ್ಯೆಯೆಂದು ಅನುವಾದಮಾಡಿಕೊಂಡಿದೆ. ಕನಸಿನಲ್ಲಿರುವ ಸೂರ್ಯಚಂದ್ರಾದಿಗಳು ಯಾರೂ ಇಲ್ಲವಾದರೂ ಹುಸಿತೋರಿಕೆಯಾದ ಎಲ್ಲವನ್ನೂ ಜ್ಞಾನಪ್ರಕಾಶದಿಂದಲೇ ಬೆಳಗಿತೋರಿಕೆಯೆತ್ತಾನೆ; ಆದ್ದರಿಂದ ಅವನು ಸ್ವಯಂಪ್ರಕಾಶನು-ಎಂದು ತಿಳಿಸುವದಕ್ಕೆ ಅನುವಾದವು ಅವಶ್ಯವಾಗಿದೆ. ಕನಸಿನ ವಸ್ತುಗಳು ಸತ್ಯವಾದರೆ ಈ ಶ್ರುತಿಯು ಅಪ್ರಮಾಣವಾಗಬೇಕಾಗುತ್ತದೆ.

6. ವೇದಾರ್ಥವನ್ನು ಬಲ್ಲವರು.

ಎಚ್ಚರದ ಭಾವಗಳು ಕನಸಿನವುಗಳಂತೆ ಹುಸಿಯೇ

ಅನ್ತಃಸ್ಥಾನಾತ್ಪ್ರಾ ಭೇದಾನಾಂ ತಸ್ಮಾಜ್ಜಾಗರಿತೇ ಸ್ಮೃತಮ್ |

ಯಥಾ ತತ್ರ ತಥಾ ಸ್ವಪ್ನೇ ಸಂವೃತತ್ವೇನ ಭಿದ್ಯತೇ

|| ೪ ||

೪. ಆದ್ದರಿಂದ ಎಚ್ಚರದಲ್ಲಿರುವ ಭೇದಗಳಿಗೂ (ವೈತತ್ಯವನ್ನು) ಹೇಳುವರು. ಅಲ್ಲಿ ಕನಸಿನಲ್ಲಿ ಹೇಗೋ ಇಲ್ಲಿಯೂ ಹಾಗೆಯೇ. (ಕನಸಿನ ಭಾವಗಳು) ಒಳಗೆ ಇಕ್ಕಟ್ಟಿನಲ್ಲಿರುವವರಿಂದ (ಕನಸು) ಭಿನ್ನವಾಗಿರುತ್ತದೆ.

(ಭಾಷ್ಯ)

೮೧. ಜಾಗ್ರದ್ವ್ಯಾಶ್ಯಾನಾಂ ಭಾವಾನಾಂ ವೈತತ್ಯಮ್ ಇತಿ ಪ್ರತಿಜ್ಞಾ | ದೃಶ್ಯ ತ್ವತ್ ಇತಿ ಹೇತುಃ | ಸ್ವಪ್ನದೃಶ್ಯಭಾವನತಾ ಇತಿ ದೃಷ್ಟಾನ್ದಃ | ಯಥಾ ತತ್ರ ಸ್ವಪ್ನೇ ದೃಶ್ಯಾನಾಂ ಭಾವಾನಾಂ ವೈತತ್ಯಂ ತಥಾ ಜಾಗರಿತೇಸಿ ದೃಶ್ಯತ್ವಮ್ ಅವಿಶಿಷ್ಟಮ್ ಇತಿ ಹೇತೂಪನಯಃ | ತಸ್ಮಾತ್ ಜಾಗರಿತೇಽಪಿ ವೈತತ್ಯಂ ಸ್ಮೃತಮ್ ಇತಿ ನಿಗಮ ನಮ್ | ಅನ್ತಃಸ್ಥಾನಾತ್ ಸಂವೃತತ್ವೇನ ಚ ಸ್ವಪ್ನದೃಶ್ಯಾನಾಂ ಭಾವಾನಾಂ ಜಾಗ್ರದ್ವ್ಯಾಶ್ಯೇಭ್ಯೋ ಭೇದಃ | ದೃಶ್ಯತ್ವಮ್ ಅಸತ್ಯತ್ವಂ ಚ ಅವಿಶಿಷ್ಟಮ್ ಉಭಯತ್ರ ||

(ಭಾಷ್ಯಾರ್ಥ)

ಎಚ್ಚರದಲ್ಲಿ ಕಾಣುವ ಭಾವಗಳಿಗೆ ವೈತತ್ಯ (ವಿವೇಕ) ಎಂಬುದು ಪ್ರತಿಜ್ಞೆಯು. ಏಕೆಂದರೆ (ಅವು) ದೃಶ್ಯವಾಗಿವೆ ಎಂಬುದು ಹೇತು. ಕನಸಿನಲ್ಲಿ ಕಾಣುವ ಭಾವಗಳಂತೆಯೇ (ಅವು ದೃಶ್ಯವಾಗಿವೆ) ಎಂಬುದು ದೃಷ್ಟಾಂತವು. ಅಲ್ಲಿ ಕನಸಿನಲ್ಲಿ ಕಾಣಬರುವ ಭಾವಗಳಿಗೆ ಹೇಗೆ ವೈತತ್ಯ (ವಿವೇಕ) ಹಾಗೆಯೇ ಎಚ್ಚರದಲ್ಲಿಯೂ ದೃಶ್ಯತ್ವವು

1. ಎಚ್ಚರದಲ್ಲಿರುವ ಭಾವಗಳು ಮಿಥ್ಯೆಯೆಂಬುದನ್ನು ತಾರ್ಕಿಕರು ಒಪ್ಪುವದಿಲ್ಲ; ಆದರೆ ಕನಸಿನ ಭಾವಗಳು ಮಿಥ್ಯೆಯೆಂದು ಅವರು ಒಪ್ಪಿರುತ್ತಾರೆ. ಅವುಗಳನ್ನೂ ಸತ್ಯವೆನ್ನುವವರ ಪಕ್ಷವನ್ನು ಖಂಡಿಸಿಯೂ ಆಗಿದೆ. ಆದ್ದರಿಂದ ತಾರ್ಕಿಕರಿಗೆ ಒಪ್ಪಾದ ನ್ಯಾಯವೆಂಬ ಐದು ಅವಯವಗಳ ವಾಕ್ಯವನ್ನು ಪ್ರಯೋಗಿಸಿ ಅನುಮಾನಪ್ರಮಾಣದಿಂದ ಎಚ್ಚರದ ಮಿಥ್ಯಾತ್ವವನ್ನು ಸಾಧಿಸುತ್ತಾರೆ. ಸಾಧ್ಯವಾದದ್ದನ್ನು ಅದರ ಧರ್ಮಿಯಾದ ಪಕ್ಷದಲ್ಲಿರುವದೆಂದು ತಿಳಿಸುವದು ಪ್ರತಿಜ್ಞೆ. ದೃಷ್ಟಾಂತದಂತೆಯೇ ಪಕ್ಷದಲ್ಲಿಯೂ ಇರುವ ಸಮಾನಧರ್ಮವನ್ನು ಹೇಳಿ ಅದರಿಂದ ಸಾಧ್ಯವನ್ನು ಸಾಧಿಸುವದಕ್ಕೆ ಹೇಳುವ ವಾಕ್ಯವು ಹೇತು. ಸಾಧನವಿದ್ದರೆ ಸಾಧ್ಯವೂ ಇರುತ್ತದೆ ಎಂದು ಒಪ್ಪಿಸುವದಕ್ಕೆ ಕೊಡುವ ಹೋಲಿಕೆಯು ಹೃಷ್ಟಾಂತವು. ದೃಷ್ಟಾಂತದಲ್ಲಿ ಹೇಗೆ ಸಾಧಕಧರ್ಮವಿದೆಯೋ ಪಕ್ಷದಲ್ಲಿಯೂ ಹಾಗೆಯೇ ಇದೆ ಎಂದು ಹೇಳುವುದು ಉಪನಯವು. ಹೇತುವಿರುವದರಿಂದ ಪ್ರತಿಜ್ಞೆಯು ಸರಿ ಎಂದು ನಿಶ್ಚಯಿಸುವದು ನಿಗಮನವು. ಈ ಅವಯವಗಳ ವಿಚಾರದ ವಿವರವನ್ನು ತರ್ಕಶಾಸ್ತ್ರದಿಂದ ತಿಳಿಯಬೇಕು.

2. ಇಲ್ಲಿ ದೃಶ್ಯತ್ವವೇ ಸಾಧನವಾದ್ದರಿಂದ “ಯಥಾ ತತ್ರ ಸ್ವಪ್ನ ಭಾವಾನಾಂ ದೃಶ್ಯತ್ವಂ ತಥಾ ಜಾಗರಿತಭಾವಾನಾಮಪಿ” ಎಂದಿದ್ದರೆ ಸಾಕಾಗಿದೆ.

ಸಮಾನ (ವಾಗಿರುತ್ತದೆ) ಎಂಬುದು ಹೇತುವಿನ ಉಪನಯವು. ಆದ್ದರಿಂದ ಎಚ್ಚರದಲ್ಲಿಯೂ (ಭಾವಗಳಿಗೆ) ವೈತಫ್ಯ (ವುಂಟು)-ಎಂದು ಹೇಳುವರು ಎಂಬುದು ನಿಗಮನವು. ಒಳಗೆ ಇರುವದರಿಂದಲೂ ಇಕ್ಕಟ್ಟಾದ (ಸ್ಥಲದಲ್ಲಿರು) ವದರಿಂದಲೂ ಕನಸಿನಲ್ಲಿ ಕಾಣಬರುವ ಭಾವಗಳು ಎಚ್ಚರದಲ್ಲಿ ಕಾಣಬರುವ (ಭಾವ) ಗಳಿಗಿಂತ ಬೇರೆ (ಯಾಗಿರುತ್ತದೆ).¹ ದೃಶ್ಯವಾಗಿರುವದೂ ಅಸತ್ಯವಾಗಿರುವದೂ ಎರಡಕ್ಕೂ ಸಮಾನವು.

ಕನಸಿಗೂ ಎಚ್ಚರಕ್ಕೂ ಭೇದವಿಲ್ಲ

ಸ್ವಪ್ನಜಾಗರಿತಸ್ಥಾನೇ ಹ್ಯೇಕಮಾಹುರ್ಮನೀಷಿಣಃ |

ಭೇದಾನಾಂ ಹಿ ಸಮತ್ವೇನ ಪ್ರಸಿದ್ಧೇನೈವ ಹೇತುನಾ

|| ೫ ||

೫. ಕನಸು ಎಚ್ಚರ-ಎಂಬ ಸ್ಥಾನಗಳು (ಅವುಗಳಲ್ಲಿರುವ) ಭೇದಗಳು ಪ್ರಸಿದ್ಧವೇ ಆಗಿರುವ ಹೇತುವಿನಿಂದ ಸಮವಾಗಿರುವದರಿಂದ (ಎರಡೂ) ಒಂದೇ ಎಂದು ತಿಳಿದವರು ಹೇಳುತ್ತಾರೆ.

(ಭಾಷ್ಯ)

೮೨. ಪ್ರಸಿದ್ಧೇನೈವ ಭೇದಾನಾಂ ಗ್ರಾಹ್ಯತ್ವೇನ ಹೇತುನಾ ಸಮತ್ವೇನ ಸ್ವಪ್ನಜಾಗರಿತಸ್ಥಾನಯೋಃ ಏಕತ್ವಮ್ ಆಹುಃ ವಿವೇಕಿನಃ ಇತಿ ಪ್ರಮಾಣಸಿದ್ಧಸ್ಯೈವ ಫಲಮ್ ||

(ಭಾಷ್ಯಾರ್ಥ)

ಪ್ರಸಿದ್ಧವೇ ಆಗಿರುವ, ಭೇದಗಳು ಅರಿಯಲ್ಪಡತಕ್ಕವುಗಳಾಗಿರುವವೆಂಬ ಹೇತುವಿನಿಂದ ಸಮವಾಗಿರುವದರಿಂದ" ಕನಸು ಎಚ್ಚರ-ಎಂಬ ಎರಡು ಸ್ಥಾನಗಳೂ ಒಂದೇ ಎಂದು ವಿವೇಕಿಗಳು ಹೇಳುತ್ತಾರೆ. ಹೀಗೆಂಬುದು ಹಿಂದಿನ ಪ್ರಮಾಣದಿಂದ ಸಿದ್ಧವಾಗಿರುವ (ವೈತಫ್ಯದ್ದೇ) ಫಲವು¹.

1. ಎಚ್ಚರದ ಶರೀರವನ್ನು ಮನಸಿನಲ್ಲಿಟ್ಟುಕೊಂಡು ಒಳಗೆ ಹೊರಗೆ ಎಂಬ ಮಾತುಗಳನ್ನು ಅಡಿರುತ್ತದೆ.

2. "ಗ್ರಾಹ್ಯಗ್ರಾಹಕತ್ವೇನ" ಎಂಬ ಪಾಠಕ್ಕಿಂತ ಈ|| ವಾ|| ಪಾಠವು ಉತ್ತಮ.

3. ಎಚ್ಚರಕನಸುಗಳೆರಡರಲ್ಲಿರುವ ಭಾವಗಳೂ ದೃಶ್ಯ (ಅರಿಯಲ್ಪಡತಕ್ಕವು)ಗಳಾಗಿವೆ. ಆದ್ದರಿಂದ ಅವುಗಳಲ್ಲಿ ವೈತಫ್ಯಕ್ಕೆ ಬೇಕಾದ ಹೇತು ಸಮಾನವಾಗಿದೆ.

4. ಹಿಂದಿನ ಪ್ರಮಾಣವು ಅನುಮಾನವು: ಅದರಿಂದ ಸಿದ್ಧವಾಗಿರುವದು ವೈತಫ್ಯವು: ಅದರ ಫಲವೆಂದರೆ ಎಚ್ಚರ, ಕನಸು-ಎಂಬ ಎರಡೂ ಬೇರೆಬೇರೆಯ ಪ್ರಕಾರದ ಅವಸ್ಥೆಗಳಲ್ಲವೆಂಬುದು. ಆದ್ದರಿಂದಲೇ ಅಗಮಪ್ರಕರಣದಲ್ಲಿ ಈ ಎರಡನ್ನೂ ಸ್ವಪ್ನ ಎಂದು ಕರೆದಿದೆ.

(ಭಾಷ್ಯ)

೮೩. ಇತಶ್ಚ ವೈತಥ್ಯಂ ಜಾಗ್ರದ್ವೃಶ್ಯಾನಾಂ ಭೇದಾನಾಮ್ | ಆದ್ಯಂತಯೋಃ
ಅಭಾವಾತ್ |

(ಭಾಷ್ಯಾರ್ಥ)

ಎಚ್ಚರದಲ್ಲಿ ಕಾಣಬರುವ ಬೇರೆ ಬೇರೆಯ (ವಸ್ತು) ಗಳು ವಿತಥವೆಂಬುದಕ್ಕೆ
ಇದೂ ಒಂದು ಕಾರಣವು. (ಅದೇನೆಂದರೆ ಅವುಗಳು) ನೋಡಲುಕೊನೆಗಳಲ್ಲಿ ಇಲ್ಲ
ನಿರುವದಿಲ್ಲವಾದ್ದರಿಂದ (ಎಂಬುದು. ಅದು ಹೇಗೆಂದರೆ):—

ಆದಾವಂತೇ ಚ ಯನ್ನಾಸ್ತಿ ವರ್ತಮಾನೇಽಪಿ ತತ್ತ್ವಥಾ |

ವಿತಥ್ಯಃ ಸದೃಶಾಃ ಸನ್ನೋಽವಿತಥಾ ಇವ ಲಕ್ಷಿತಾಃ || ೬ ||

೬. ಮೊದಲೂ ಕೊನೆಯಲ್ಲಿಯೂ ಯಾವದು ಇಲ್ಲವೋ ಅದು
ಈಗಲೂ ಹಾಗೆಯೇ. ವಿತಥಗಳಿಗೆ ಸಮಾನವಾಗಿದ್ದುಕೊಂಡು ಅವಿತಥ
ವಾಗಿರುವಂತೆ ಕಾಣುತ್ತಿರುವವು.

(ಭಾಷ್ಯ)

೮೪. ಯತ್ ಆದೌ ಅಂತೇ ಚ ನಾಸ್ತಿ ವಸ್ತು ವೃಗತ್ಯಸ್ವಿಕಾದಿ ತತ್
ಕುರ್ಯೇಽಽಪಿ ನಾಸ್ತಿ ಇತಿ ನಿಶ್ಚಿತಂ ಲೋಕೇ | ತಥಾ ಇಮೇ ಜಾಗ್ರದ್ವೃಶ್ಯಾ ಭೇದಾಃ
| ಆದ್ಯಂತಯೋಃ ಅಭಾವಾತ್ ವಿತಥ್ಯೇನ ವೃಗತ್ಯಸ್ವಿಕಾದಿಭಿಃ ಸದೃಶತ್ವಾತ್ ವಿತಥಾ
ವ | ತಥಾಪಿ ಅವಿತಥಾ ಇವ ಲಕ್ಷಿತಾ ಮೂಢೈಃ ಅನಾತ್ಮವಿಭಿಃ ||

(ಭಾಷ್ಯಾರ್ಥ)

ಯಾವದು ಬಿಸಿಲುಕುದುರೆಯೇ ಮುಂತಾದ ವಸ್ತುವು ನೋಡಲೂ ಕೊನೆ
ಯಲ್ಲಿಯೂ ಇರುವದಿಲ್ಲವೋ ಅದು ನಡುವಣ ಕಾಲದಲ್ಲಿಯೂ ಇರುವದಿಲ್ಲವೆಂದು
ಲೋಕದಲ್ಲಿ ಗೊತ್ತಾಗಿರುತ್ತದೆ. ಈ ಎಚ್ಚರದಲ್ಲಿ ಕಾಣುವ ಭೇದಗಳು ಹಾಗೆಯೇ
ಮೊದಲೂ ಕೊನೆಯಲ್ಲಿಯೂ ಇಲ್ಲದ್ದರಿಂದ ವಿತಥವೇ ಆಗಿರುವ ಬಿಸಿಲುಕುದುರೆಯೇ
ಮುಂತಾದವುಗಳಿಗೆ ಸಮಾನವಾಗಿಯೇ ಇರುವದರಿಂದ (ಇವೂ) ಸುಳ್ಳೇ ಆದರೂ ಆತ್ಮ
ಸನ್ನರಿತುಕೊಳ್ಳದೆ ಇರುವ ಮೂಢರಿಗೆ ಅವು ವಿತಥವಲ್ಲದಂತೆ ಕಾಣುತ್ತಿರುವವು.

(ಭಾಷ್ಯ)

೮೫. ಸ್ವಪ್ನದೃಶ್ಯವತ್ ಜಾಗರಿತದೃಶ್ಯಾನಾಮಪಿ ಅಸತ್ತ್ವಮ್ ಇತಿ ಯತ್
ಉಕ್ತಮ್, ತತ್ ಅಯುಕ್ತಮ್ | ಯಸ್ಮಾತ್ ಜಾಗ್ರದ್ವೃಶ್ಯಾಃ ಅನ್ವಸಾನವಾಹನಾ
ಕಯಃ ಕ್ಷುಪ್ತಿಪಾಸಾದಿನಿವೃತ್ತಿಂ ಕುರ್ವಂತಃ ಗಮನಾಗಮನಾದಿಕಾರ್ಯಂ ಚ ಸಪ್ತ
ರೋಜನಾ ದೃಷ್ಟಾಃ | ನ ತು ಸ್ವಪ್ನದೃಶ್ಯಾನಾಂ ತತ್ ಅಸ್ತಿ | ತಸ್ಮಾತ್ ಸ್ವಪ್ನ
ದೃಶ್ಯವತ್ ಜಾಗ್ರದ್ವೃಶ್ಯಾನಾಮ್ ಅಸತ್ತ್ವಂ ಮನೋರಥಮಾತ್ರಮ್ ಇತಿ | ತನ್ನ |
| ಸ್ಮಾತ್ ?

(ಭಾಷ್ಯಾರ್ಥ)

(ಅಕ್ಷೇಪ):—ಕನಸಿನ ದೃಶ್ಯಗಳಂತೆ ಎಚ್ಚರದ ದೃಶ್ಯಗಳೂ ಅಸತ್ತಾ(ಗಿವೆ) ಎಂದು ಹೇಳಿದಿರಲ್ಲ, ಅದು ಸರಿಯಲ್ಲ. ಏಕೆಂದರೆ ಎಚ್ಚರದ ದೃಶ್ಯಗಳಾದ ಅನ್ನ, ಪಾನ, ವಾಹನ-ಮುಂತಾದವು ಹಸಿವು, ಬಾಯಾರಿಕೆ-ಮುಂತಾದವನ್ನು ತೊಲಗಿಸುತ್ತಲೂ ಹೋಗುವದು, ಬರುವದು-ಮುಂತಾದ ಕೆಲಸವನ್ನು (ಮಾಡುತ್ತಲೂ) ಸಪ್ರಯೋಜನ ವಾಗಿರುವದು ಕಂಡುಬಂದಿದೆ. ಆದರೆ ಕನಸಿನ ದೃಶ್ಯಗಳಿಗೆ ಅದು ಇಲ್ಲ. ಆದ್ದರಿಂದ ಕನಸಿನ ದೃಶ್ಯಗಳಂತೆ ಎಚ್ಚರದ ದೃಶ್ಯಗಳೂ ಅಸತ್ತೆಂಬುದು ಬರಿಯ ಮನಸ್ಸಿನ ಕಲ್ಪನೆ.

(ಸಮಾಧಾನ);—ಹಾಗಲ್ಲ.

(ಅಕ್ಷೇಪ):—ಅದೇಕೆ?

ಸಪ್ರಯೋಜನತಾ ತೇಷಾಂ ಸ್ವಪ್ನೇ ವಿಪ್ರತಿಪದ್ಯತೇ |

ತಸ್ಮಾದಾದ್ಯಂತವತ್ಸ್ವೇನ ಮಿಥ್ಯೈವ ಖಲು ತೇ ಸ್ಮೃತಾಃ || ೭ ||

೭. ಅವುಗಳಿಗೆ (ಇರುವ) ಸಪ್ರಯೋಜನತ್ವವು ಕನಸಿನಲ್ಲಿ ವಿರುವ ವಾದ ಅಭಿಪ್ರಾಯಕ್ಕೇಡಾಗುತ್ತದೆ. ಆದ್ದರಿಂದ ಆದ್ಯಂತಗಳಿರುವದರಿಂದ ಅವು ಮಿಥ್ಯೆಯೇ ಎನಿಸುವವು.

(ಭಾಷ್ಯ)

೮೬. ಯಸ್ಮಾತ್ ಸಪ್ರಯೋಜನತಾ ದೃಷ್ಟಾ ಯಾ^೧ ಅನ್ನಪಾನಾದೀನಾಂ ಸಾ ಸ್ವಪ್ನೇ ವಿಪ್ರತಿಪದ್ಯತೇ | ಜಾಗರಿತೇ ಹಿ ಭುಕ್ತ್ವಾ ಪೀತ್ವಾ ಚ ತೃಪ್ತಃ ವಿನಿವರ್ತಿತ ತೃಟ್ ಸುಪ್ತಮಾತ್ರ ಏವ ಕ್ಷುತ್ಪಿಪಾಸಾದ್ಯಾರ್ತಮ್ ಅಹೋರಾತ್ರೋಪೋಷಿತಮ್^೨ ಅಭುಕ್ತವನ್ತಮ್ ಆತ್ಮಾನಂ ಮನ್ಯತೇ | ಯಥಾ ಸ್ವಪ್ನೇ ಭುಕ್ತ್ವಾ ಪೀತ್ವಾ ಚ ತೃಪ್ತೋತ್ಥಿತಃ^೩ ತಥಾ | ತಸ್ಮಾತ್ ಜಾಗ್ರದ್ವೃಶ್ಯಾನಾಂ ಸ್ವಪ್ನೇ ವಿಪ್ರತಿಪತ್ತಿಃ ದೃಷ್ಟಾ | ಅತಃ ಮನ್ಯಾಮಹೇ ತೇಷಾಮಸಿ ಅಸತ್ತಂತಂ ಸ್ವಪ್ನದೃಶ್ಯವತ್ ಅನಾಶಜ್ಞನೀಯಮ್ ಇತಿ | ತಸ್ಮಾತ್ ಆದ್ಯಂತವತ್ಸ್ವಮ್ ಉಭಯತ್ರ ಸಮಾನಮ್ ಇತಿ ಮಿಥ್ಯೈವ ಖಲು ತೇ ಸ್ಮೃತಾಃ ||

1. “ಯಾ ದೃಷ್ಟಾ” ವಾ||

2. “ಅಹೋರಾತ್ರೋಪಿತಮ್” ಆ||

3. “ಅತ್ಯುತ್ಥೇತಿತಃ” ಎಂಬ ಮುದ್ರಿತಕಾಲವನ್ನು ಹೀಗೆ ತಿದ್ದಿ ಕೊಂಡಿದೆ

(ಭಾಷ್ಯಾರ್ಥ)

ಎಕೆಂದರೆ ಅನ್ನ, ಪಾನ-ಮುಂತಾದವುಗಳಿಗೆ ಯಾವ ಸಪ್ರಯೋಜನತ್ವವು (ಎಚ್ಚರದಲ್ಲಿ) ಕಂಡು (ಬರುವ)ದೋ ಅದು ಕನಸಿನಲ್ಲಿ ವಿರುದ್ಧವಾದ ಅಭಿಪ್ರಾಯ ಕ್ಷೇಪಣಗುತ್ತದೆ. ಹೇಗೆಂದರೆ, ಎಚ್ಚರದಲ್ಲಿ ಉಂಡು (ನೀರು) ಕುಡಿದು ತೃಪ್ತನಾಗಿ ಬಾಯಾರಿಕೆಯನ್ನು ಹಿಂಗಿಸಿಕೊಂಡನನು ನಿದ್ರೆಹೋದನೋ ಇಲ್ಲವೋ, ಹಸಿವು ಬಾಯಾರಿಕೆಗಳಿಂದ ತಾನು ಸಂಕಟಪಡುತ್ತಿರುವಂತೆಯೂ ಹಗಲೂರಾತ್ರಿ ಉಪವಾಸ ಮಾಡಿ ಏನೂ ತಿನ್ನದೆ (ಕುಡಿಯದೆ) ಇರುವಂತೆಯೂ ಭಾವಿಸಿಕೊಳ್ಳುತ್ತಾನೆ. ಕನಸಿನಲ್ಲಿ ಉಂಡು (ನೀರು) ಕುಡಿದು ತೃಪ್ತಿಹೊಂದಿ ಎಚ್ಚತ್ತವನು ಹೇಗೆ (ಅತೃಪ್ತನಾಗಿಯೇ ನೀರಡಿಕೆಯಿಂದೊಡಗೂಡಿಯೇ ಇರುವನೋ) ಹಾಗೆಯೇ (ಇದು). ಆದ್ದರಿಂದ ಎಚ್ಚರದ ದೃಶ್ಯಗಳ ವಿಸಯಕ್ಕೆ ಕನಸಿನಲ್ಲಿ ವಿರುದ್ಧಾಭಿಪ್ರಾಯ (ವಾಗುವದು) ಕಂಡಿರುತ್ತದೆ. ಆದ್ದರಿಂದ ಕನಸಿನ ದೃಶ್ಯಗಳಂತೆಯೇ ಅವುಗಳೂ ಅಸತ್ತಾಗಿರುವವೆಂಬುದಕ್ಕೆ (ಯಾವ) ಶಂಕೆಯನ್ನೂ ಎತ್ತುವಹಾಗಿಲ್ಲವೆಂದು ನಮ್ಮ ಮತವು. ಆದ್ದರಿಂದ ನೋಡಲುಕೊನೆ ಗಳಿರುವವೆಂಬುದು ಎರಡರಲ್ಲಿಯೂ ಸಮಾನವಾಗಿರುವದರಿಂದ ಅವು ಮಿಥ್ಯೆಯೇ ಎಂದೆನಿಸುವವು.

(ಭಾಷ್ಯ)

೮೭ ಸ್ವಪ್ನಜಾಗ್ರದ್ವೇದಯೋಃ ಸಮತ್ವಾತ್ ಜಾಗ್ರದ್ವೇದಾನಾಮ್ ಅಸತ್ತಮ್ ಇತಿ ಯದುಕ್ತಂ ತತ್ ಅಸತ್ | ಕನ್ಯಾತ್ ? ದೃಷ್ಟಾಂತಸ್ಯ ಅಸಿದ್ಧಶ್ಚಾತ್ | ಕಥಮ್ | ನ ಹಿ ಜಾಗ್ರದ್ವ್ಯಾಃ ಏವ ಏತೇ ಭೇದಾಃ ಸ್ವಪ್ನೇ ದೃಶ್ಯಂತೇ |

1. ನಿಪ್ರಯೋಜನತ್ವವು ಸ್ವಪ್ನದೃಶ್ಯಗಳಿಗಿರುವದರಿಂದ ಅವು ಮಿಥ್ಯೆಯಾಗಲಿ; ಆದರೆ ಜಾಗ್ರದ್ವ್ಯಾಃಗಳಿಗೆ ಅದಿಲ್ಲದ್ದರಿಂದ ಅವು ಮಿಥ್ಯೆಯಲ್ಲ-ಎಂದು ಆಕ್ಷೇಪಕನು ಹಿಂದೆ ಶೇಷದ ಅನುಮಾನದಲ್ಲಿ ಮೋಷವನ್ನು ತೋರಿಸಿದ್ದಾನೆ.

ಸಾಧ್ಯವ್ಯಾಪಕನಾಗಿ ಸಾಧನವ್ಯಾಪಕವಲ್ಲದೆ ಮೋದದ್ದು ಉಪಾಧಿ ಎನಿಸುವದು; ಲೋಪಾಧಿಕವಾದ ಅನುಮಾನವು ಸರಿಯಾದ ಅನುಮಾನವಲ್ಲ-ಎಂದು ತಾರ್ಕಿಕರ ಮತ. ಋಕ್ತದಲ್ಲಿ ಸಾಧ್ಯವು ಮಿಥ್ಯಾತ್ವ, ಸಾಧನವು ಅದ್ಯಂತವತ್ತ. ನಿಪ್ರಯೋಜನತ್ವವು ಸಾಧ್ಯವಾದ ಮಿಥ್ಯಾತ್ವವಿರುವ ಸ್ವಪ್ನಾದಿಗಳೆಲ್ಲ ಕಂಡಿವೆಯಾಗಿ ಸಾಧ್ಯವ್ಯಾಪಕ; ಆದರೆ ಸಾಧನವಾದ ಅದ್ಯಂತವತ್ತವಿರುವ ಜಾಗ್ರದ್ವ್ಯಾಃಗಳಲ್ಲಿ ನಿಪ್ರಯೋಜನತ್ವವಿಲ್ಲವಾಗಿ ಅದು ಸಾಧನವ್ಯಾಪಕವಲ್ಲ. ಹೀಗೆ ನಿಪ್ರಯೋಜನತ್ವವೆಂಬ ಉಪಾಧಿಯಿರುವದರಿಂದ ಅನುಮಾನವು ಸರಿ ಮಲ್ಲ ಎಂದು ಆಕ್ಷೇಪಕನ ಅಭಿಪ್ರಾಯ. ಜಾಗ್ರದ್ವ್ಯಾಃಗಳ ಸಪ್ರಯೋಜನತ್ವವು ಕನಸಿನಲ್ಲಿ ಕಷ್ಟವದರಿಂದ ಅ ದೃಶ್ಯಗಳಲ್ಲಿಯೂ ನಿಪ್ರಯೋಜನತ್ವವಿದೆ. ಆದ್ದರಿಂದ ನಿಪ್ರಯೋಜನತ್ವವು ಸಾಧನವ್ಯಾಪಕವೂ ಆಗಿದೆ. ಆದಕಾರೂ ಅನುಮಾನವು ಲೋಪಾಧಿಕವಲ್ಲ, ಸರಿಯಾದ ಅನುಮಾನವೇ-ಎಂಬುದು ಸಮಾಧಾನವು.

2. " ನ ಹಿ ಜಾಗ್ರದ್ವ್ಯಾಃ ಏವ ಏತೇ " ವಾ|| ಕಾ||

ಕಿಂ ತರ್ಹಿ? ಅಪೂರ್ವಂ ಸ್ವಪ್ನೇ ಪಶ್ಯತಿ | ಚತುರ್ದಂದ್ರಗಜಮ್¹ ಆರೂಢಮ್, ಅಷ್ಟಭುಜಮ್ ಆತ್ಮಾನಂ ಮನ್ಯತೇ² | ಅನ್ಯದಪಿ ಏವಂಪ್ರಕಾರಮ್ ಅಪೂರ್ವಂ ಪಶ್ಯತಿ ಸ್ವಪ್ನೇ | ತತ್ ನಾನ್ಯೇನ ಅಸತಾ ಸಮಮ್ ಇತಿ ಸದೇವ | ಅತೋ ದೃಷ್ಟಾ ನೋಽಸಿದ್ಧಃ | ತಸ್ಮಾತ್ ಸ್ವಪ್ನಂ ತ್ವ ಜಾಗರಿತಸ್ಯ ಅಸತ್ತಮ್ ಇತಿ ಅಯುಕ್ತಮ್ | ತನ್ನ | ಸ್ವಪ್ನೇ ದೃಷ್ಟಮ್ ಅಪೂರ್ವಂ ಯತ್ ಮನ್ಯತೇ ನ ತತ್ ಸ್ವತಃಸಿದ್ಧಮ್ | ಕಿಂ ತರ್ಹಿ?

(ಭಾಷ್ಯಾರ್ಥ)

(ಅಕ್ಷೇಪ):—ಕನಸು, ಎಚ್ಚರ-(ಇವುಗಳಲ್ಲಿರುವ) ಬೇರೆಬೇರೆಯು (ಸದಾರ್ಥ) ಗಳು (ಒಂದೇ) ಸಮನಾಗಿರುವದರಿಂದ ಎಚ್ಚರದ ಭೇದಗಳು¹ ಅಸತ್ತಾಗಿರುತ್ತವೆ- ಎಂದು ಹೇಳುತ್ತಲ್ಲ, ಅದು ಸರಿಯಲ್ಲ. ಏಕೆ? ಎಂದರೆ ದೃಷ್ಟಾಂತವೇ ಸಿದ್ಧವಾಗುವದಿಲ್ಲ ವಾದ್ದರಿಂದ. (ಅದು) ಹೇಗೆ? ಎಂದರೆ ಎಚ್ಚರದಲ್ಲಿ ಕಂಡ ಈ ಭೇದಗಳನ್ನೇ ಕನಸಿನಲ್ಲಿ (ಮನುಷ್ಯನು) ಕಾಣುವದಿಲ್ಲ, ಮತ್ತೇನೆಂದರೆ ಅಪೂರ್ವವಾದದ್ದನ್ನೂ ಕನಸಿನಲ್ಲಿ ಕಾಣುತ್ತಾನೆ. ನಾಲ್ಕುದಂತದ ಆನೆಯಮೇಲೆ ತಾನು ಹತ್ತಿ (ಕುಳಿತಿ)ರುವಂತೆಯೂ (ತನಗೆ) ಎಂಟುಭುಜಗಳಿರುವಂತೆಯೂ ಎಣಿಸುತ್ತಾನೆ. (ಇನ್ನೂ) ಬೇರೆಯು ಈ ಬಗೆಯ ಅಪೂರ್ವವನ್ನೂ ಕನಸಿನಲ್ಲಿ ಕಾಣುತ್ತಾನೆ. ಅದು ಮಿಕ್ಕ ಅಸತ್ತಾದ (ವಸ್ತುವಿಗೆ) ಸಮನಲ್ಲವಾದ್ದರಿಂದ ಸತ್ತೇ. ಆದ್ದರಿಂದ ದೃಷ್ಟಾಂತವು ಸಿದ್ಧವಾಗಲಿಲ್ಲ. ಆದ್ದರಿಂದ ಕನಸಿನಂತೆ ಎಚ್ಚರವು ಅಸತ್ತು ಎಂಬುದು ಸರಿಯಲ್ಲ.

(ಪರಿಹಾರ):—ಇದು (ಸರಿ) ಯಲ್ಲ. ಕನಸಿನಲ್ಲಿ ಕಂಡದ್ದು ಅಪೂರ್ವವು ಎಂದು ಭಾವಿಸಿರುವೆಯಲ್ಲ, ಅದು ತಾನೇ ಇರುವದಲ್ಲ. ಮತ್ತೇನೆಂದರೆ:—

ಅಪೂರ್ವಂ ಸ್ಥಾನಿಧರ್ಮೋ ಹಿ ಯಥಾ ಸ್ವರ್ಗನಿವಾಸಿನಾಮ್ |

ತಾನಯಂ ಪ್ರೇಕ್ಷತೇ ಗತ್ವಾ ಯಥೈವೇಹ ಸುಶಿಕ್ಷಿತಃ || ೮ ||

೮. ಅಪೂರ್ವವು ಸ್ಥಾನಿಧರ್ಮವೇ; ಸ್ವರ್ಗನಿವಾಸಿಗಳಿಗೆ ಹೇಗೆ (ಅಪೂರ್ವಧರ್ಮವಿರುವದೋ ಹಾಗೆ). ಇಲ್ಲಿ ಸುಶಿಕ್ಷಿತನಾದವನು ಹೇಗೆೋ (ಹಾಗೆ) ಇವನು ಅವುಗಳನ್ನು (ಅಲ್ಲಿಗೆ) ಹೋಗಿ ಕಾಣುತ್ತಾನೆ.

1. “ ಚತುರ್ದಂದ್ರಂ ಗಜಮ್ ” ನಾ||

2. ಕಾ|| ದಲ್ಲಿಲ್ಲ.

3. ಭೇದ, ದೃಶ್ಯ, ಭಾವ-ಇವು ಪರ್ಯಾಯಶಬ್ದಗಳು; ವಿತಥ, ಅಸತ್, ಮಿಥ್ಯಾ- ಇವು ಪರ್ಯಾಯಗಳು.

(ಭಾಷ್ಯ)

೮೮. ಅಪೂರ್ವಂ ಸ್ಥಾನಿಧರ್ಮೋ ಹಿ ಸ್ಥಾನಿನಃ ದ್ರಷ್ಟುರೇವ ಹಿ ಸ್ವಪ್ನ ಸ್ಥಾನ
 ಸತಃ ಧರ್ಮಃ | ಯಥಾ ಸ್ವರ್ಗನಿವಾಸಿನಾಮ್ ಇಂದ್ರಾದೀನಾಂ ಸಹಸ್ರಾಕ್ಷತ್ವಾದಿ
 ಕಥಾ ಸ್ವಪ್ನದೃಶಃ ಅಪೂರ್ವೋಽಯಃ ಧರ್ಮಃ | ನ ಸ್ವತಃಸಿದ್ಧಃ ದ್ರಷ್ಟುಃ ಸ್ವರೂಪ
 ಸತ್ | ತಾನ್ ಏವಂಪ್ರಕಾರಾನ್ ಅಪೂರ್ವಾನ್ ಸ್ವಚಿತ್ತವಿಕಲ್ಪಾನ್ ಅಯಂ
 ಸ್ಥಾನೀ¹ ಸ್ವಪ್ನದೃಕ್ ಸ್ವಪ್ನ ಸ್ಥಾನಂ ಗತ್ವಾ ಪ್ರೇಕ್ಷತೇ | ಯಥೈವ ಇಹಲೋಕೇ
 ಸುಶಿಕ್ಷಿತಃ ಸುಶಿಕ್ಷಿತದೇಶಾಂತರಮಾರ್ಗಃ² ತೇನ ಮಾರ್ಗೇಣ ದೇಶಾಂತರಂ ಗತ್ವಾ
 ಕಾನ್ ಪದಾರ್ಥಾನ್ ಪಶ್ಯತಿ, ತದ್ವತ್ | ತಸ್ಯಾತ್ ಯಥಾ ಸ್ಥಾನಿಧರ್ಮಾಣಾಂ
 ಸಜ್ಜುಸರ್ಪವೃಗತ್ಯಸ್ಥಿಕಾದೀನಾಮ್ ಅಸತ್ತ್ವಮ್, ತಥಾ ಸ್ವಪ್ನದೃಶ್ಯಾನಾಮಪಿ³
 ಅಪೂರ್ವಾಣಾಂ ಸ್ಥಾನಿಧರ್ಮತ್ವಮೇವ ಇತಿ ಅಸತ್ತ್ವಮ್ | ಅತಃ ನ ಸ್ವಪ್ನ
 ವೃಷ್ಟಾಂತಸ್ತು ಅಸಿದ್ಧತ್ವಮ್ |

(ಭಾಷ್ಯಾರ್ಥ)

ಅಪೂರ್ವವಾದದ್ದು ಸ್ಥಾನಿಧರ್ಮವೇ, ಸ್ಥಾನಿಯಾದ ಕನಸೆಂಬ ಸ್ಥಾನವುಳ್ಳ
 ನೋಡುವಾತನದ್ದೇ ಧರ್ಮವು.¹ ಹೇಗೆ ಸ್ವರ್ಗದಲ್ಲಿರುವ ಇಂದ್ರಾದಿಗಳಿಗೆ ಸಾವಿರ
 ಕಣ್ಣಿರುವುದು ಮುಂತಾದ (ಆಯಾ ಸ್ಥಾನಗಳದ್ದೇ ಧರ್ಮವೇ) ಹಾಗೆ ಕನಸನ್ನು
 ಕಾಣುವಾತನಿಗೆ ಇದು ಅಪೂರ್ವವಾಗಿ ಉಂಟಾಗುವ ಧರ್ಮವು,² ನೋಡುವಾತನ
 ಸ್ವರೂಪದಂತೆ ತಾನೇ ಇದ್ದುಕೊಂಡಿರುವದಲ್ಲ.³ ಅವನ್ನು ಈ ಬಗೆಯ ಅಪೂರ್ವ
 ಗಳನ್ನು ತನ್ನ ಚಿತ್ತದ ವಿಕಲ್ಪಗಳನ್ನು ಈ ಕನಸುಕಾಣುವ ಸ್ಥಾನಿಯು ಕನಸೆಂಬ

1. " ಸ್ಥಾನೀ ಯಃ " ಸಾ|| ಕಾ||
2. " ಸುಶಿಕ್ಷಿತೋ ವೇಶಾಂತರಮಾರ್ಗಃ " ಅ||, " ಸುಶಿಕ್ಷಿತದೇಶಾಂತರಮಾರ್ಗಃ " ಸಾ||
3. " ಅಸಿ " ಎಂಬುದು ಅ|| ಮೈ|| ಗಳಲ್ಲಿಲ್ಲ.
4. ತಾನೇ ಯಾವಾಗಲೂ ಹಾಗೆಯೇ ಅಲ್ಲಿ ಇದ್ದು ಕೊಂಡಿರುವದಲ್ಲ.
5. ಕರ್ಮದ ಫಲವಾಗಿ ಇಂದ್ರನಾಗುವವನಿಗೇ ಹೊಸದಾಗಿ ಸಾವಿರಕಣ್ಣುಗಳುಂಟಾಗುವಂತೆ ಕನಸುಕಾಣುವಾಗ ಅವೇ ಜೀವನಿಗೇ ಹೊಸದಾಗಿ ಉಂಟಾಗುವ ಧರ್ಮವು.
6. ಅತ್ಯಸ್ವರೂಪವಾದ ಚೈತನ್ಯವು ಸ್ವತಃಸಿದ್ಧವಾದದ್ದು, ಮತ್ತೊಂದು ಉಪಾಧಿಯಿಂದ ಬಂದಿರುವ ಧರ್ಮವಲ್ಲ; ಆದರೆ ಎಂಟುಭುಜಗಳೇ ಮುಂತಾದದ್ದು ಸ್ವಪ್ನ ಸ್ಥಾನವೆಂಬ ಉಪಾಧಿಯಿಂದ ಬಂದದ್ದು. ಅದ್ದರಿಂದ ಸತ್ಯವಾಗಲಾರದು.
7. ಚಿತ್ತವು ಹಾಗೆ ಕಲ್ಪಿಸಿಕೊಂಡಿರುವದೇ ಹೊರತು ನಿಜವಾಗಿ ಎಂಟು ಭುಜಗಳಾಗುವದಿಲ್ಲ.

ಸ್ಥಾನವನ್ನು ಹೊಂದಿಕಾಣುತ್ತಾನೆ.¹ ಹೇಗೆ ಇಲ್ಲಿ (ಈ) ಲೋಕದಲ್ಲಿ ಸುಶಿಕ್ಷಿತನಾದವನು ಮತ್ತೊಂದು ದೇಶಕ್ಕೆ ಹೋಗುವ ದಾರಿಯನ್ನು (ಮತ್ತೊಬ್ಬರಿಂದ) ಚೆನ್ನಾಗಿ ತಿಳಿದು ಕೊಂಡವನು ಆ ದಾರಿಯಿಂದ (ಆ) ಬೇರೆಯ ಸ್ಥಳಕ್ಕೆ ಹೋಗಿ ಅಲ್ಲಿರುವ ಪದಾರ್ಥಗಳನ್ನು ಕಾಣುತ್ತಾನೋ ಹಾಗೆಯೇ (ಇದು).² ಆದ್ದರಿಂದ ಹೇಗೆ ಸ್ಥಾನಿಧರ್ಮಗಳಾಗಿರುವ ಹಗ್ಗದ ಹಾವು, ಬಿಸಿಲುಕುದುರೆ-ಮುಂತಾದವುಗಳು ಅಸತ್ತಾಗಿರುವವೋ ಹಾಗೆಯೇ ಕನಸಿನಲ್ಲಿ ಕಾಣುವ ಅಪೂರ್ವ (ದೃಶ್ಯ) ಗಳೂ ಸ್ಥಾನಿಧರ್ಮವೇ ಆಗಿರುವದರಿಂದ ಅಸತ್ತಾಗಿರುತ್ತವೆ. ಆದ್ದರಿಂದ ಸ್ವಪ್ನದ ದೃಷ್ಟಾಂತವು ಅಸಿದ್ಧವಲ್ಲ.³

(ಭಾಷ್ಯ)

೮೯. ಅಪೂರ್ವತ್ವಾಶ್ಚಾಂ ನಿರಾಕೃತ್ಯ ಸ್ವಪ್ನದೃಷ್ಟಾಂತಸ್ಯ ಪುನಃ ಸ್ವಪ್ನ ತುಲ್ಯತಾಂ ಜಾಗ್ರದ್ಭೇದಾನಾಂ ಪ್ರಪಂಚ್ಯಯನ್ ಆಹ—

(ಭಾಷ್ಯಾರ್ಥ)

ಅಪೂರ್ವವಾದ (ದೃಶ್ಯಗಳನ್ನು ಕಾಣುವೆಂಬ) ಆಶಂಕೆಯನ್ನು ಸ್ವಪ್ನದೃಷ್ಟಾಂತದಲ್ಲಿ ಪರಿಹರಿಸಿ ಎಚ್ಚರದ ಭೇದಗಳು ಕನಸಿನ (ಭೇದ)ಗಳಿಗೆ ಸಮಾನವೇ ಆಗಿರುವವೆಂಬುದನ್ನು ವಿವರಿಸುವದಕ್ಕಾಗಿ ಮತ್ತು ಹೇಳುತ್ತಾರೆ:—

ಸ್ವಪ್ನವೃತ್ತಾವಪಿ ತ್ವನ್ನಶ್ಚೇತಸಾ ಕಲ್ಪಿತಂ ತ್ವಸತ್ ।

ಬಹಿಶ್ಚೇತೋ ಗೃಹೀತಂ ಸದ್ವೃಷ್ಟಂ ನೈತಫ್ಯನೇತಯೋಃ ॥ ೯ ॥

೯. ಸ್ವಪ್ನವೃತ್ತಿಯಲ್ಲಿಯೂ ಒಳಗೆ ಚಿತ್ತದಿಂದ ಕಲ್ಪಿತವಾದದ್ದಾದರೆ ಅಸತ್ತು, ಹೊರಗೆ ಚಿತ್ತದಿಂದ ಗ್ರಹಿಸಲ್ಪಟ್ಟಿದ್ದು ಸತ್ತು. ಇವೆರಡಕ್ಕೂ ನೈತಫ್ಯವು ಕಂಡಿದೆ.

1. ಹಗ್ಗದಲ್ಲಿ ಹಾವನ್ನು ಭ್ರಾಂತಿಯ ಅವಸ್ಥೆಯಲ್ಲಿ ಹೇಗೆ ಕಾಣುವರೋ ಹಾಗೆ ಈ ವಿಕಲ್ಪಗಳನ್ನೂ ಮಿಥ್ಯಾವಾಸನಾವಶದಿಂದ ಕನಸಿನಲ್ಲಿ ತಪ್ಪಾಗಿ ಕಲ್ಪಿಸಿಕೊಂಡು ಕಾಣುತ್ತಾರೆ. ಆದ್ದರಿಂದ ಇವೂ ಅಸತ್ಯವೇ.

2. ದೃಷ್ಟಾಂತದಲ್ಲಿ ಬೇರೆಯ ಸ್ಥಳದಲ್ಲಿ ನಿಜವಾಗಿರುವ ದೃಶ್ಯಗಳನ್ನು ಅಲ್ಲಿಗೆ ಹೋದವನು ಕಾಣುತ್ತಾನಾದರೂ ಅವು ನಿಜವಾಗಿರುವವೆಂಬ ಅಂಶವು ದೃಷ್ಟಾಂತದಲ್ಲಿ ವಿವಕ್ಷಿತವಲ್ಲ. ಹೊಸದಾಗಿ ಕಾಣುವ ದೃಶ್ಯಗಳಂತೆ ಈ ವಿಕಲ್ಪಗಳೂ ಹೊಸದಾಗಿ ಕಾಣುತ್ತವೆ, ಸ್ವಾಭಾವಿಕವಾದ ಧರ್ಮಗಳಲ್ಲ-ಎಂಬುದು ವಿವಕ್ಷಿತ

3. ಹೊಸದಾಗಿ ಕಾಣುವವೆಂಬ ಕಾರಣದಿಂದ ಸ್ವಪ್ನದೃಶ್ಯಗಳು ಸತ್ಯವಾಗುವದಿಲ್ಲ ತಾನೇ ಕಲ್ಪಿಸಿಕೊಂಡವುಗಳಾದದ್ದರಿಂದ ಅಸತ್ಯವೇ ಆಗಿವೆ. ಆದ್ದರಿಂದ ಸ್ವಪ್ನವು ಅಸತ್ಯವೇ ಎಂದು ಭಾವ.

(ಭಾಷ್ಯ)

೯೦. ಸ್ವಪ್ನವೃತ್ತಾವಸಿ ಸ್ವಪ್ನಸ್ಥಾನೇ ಅಪಿ ಅನ್ತಃ ಚೇತಸಾ (ಕಲ್ಪಿತಂ ತು)¹ ಮನೋರಥಸಜ್ಜಲ್ಪಿತಮ್ ಅಸತ್ | ಸಜ್ಜಲ್ಪಾನನ್ತರಸಮಕಾಲಮೇವ ಅದರ್ಶನಾತ್ | ತತ್ರೈವ ಸ್ವಪ್ನೇ ಬಹಿಃ ಚೇತಸಾ ಗೃಹೀತಂ ಚಕ್ಷುರಾದಿದ್ವಾರೇಣ ಉಪಲಬ್ಧಂ ಘಟಾದಿ ಸತ್ | ಇತ್ಯೇವಮ್ ಅಸತ್ಯಮಿತಿ ನಿಶ್ಚಿತೇಽಪಿ ಸದಸದ್ವಿಭಾಗೋ ದೃಷ್ಟಃ | ಉಭಯೋರಪಿ ಅನ್ತರ್ಬಹಿಶ್ಚೇತಃಕಲ್ಪಿತಯೋಃ ವೈತಥ್ಯಮೇವ ದೃಷ್ಟಮ್ ||

(ಭಾಷ್ಯಾರ್ಥ)

ಸ್ವಪ್ನವೃತ್ತಿಯಲ್ಲಿಯೂ ಕನಸೆಂಬ ಸ್ಥಾನದಲ್ಲಿಯೂ ಒಳಗೆ ಚಿತ್ತದಿಂದ (ಕಲ್ಪಿತವಾದದ್ದಾದ) ಮನೋರಥ (ಮಾತ್ರದಿಂದ) ಸಂಕಲ್ಪಿತವಾದದ್ದು ಅಸತ್ತು; ಏಕೆಂದರೆ ಸಂಕಲ್ಪಿಸಿದ ಬಳಿಕವಿರುವಕಾಲದಲ್ಲಿಯೇ (ಅದು) ಕಾಣದೆ ಹೋಗುತ್ತದೆ. ಅದೇ ಕನಸಿನಲ್ಲಿ ಹೊರಗೆ ಚಿತ್ತದಿಂದ ಗ್ರಹಿಸಲ್ಪಟ್ಟದ್ದು ಎಂದರೆ ಚಕ್ಷುರಿಂದ್ರಿಯವೇ ಮುಂತಾದವುಗಳ ಮೂಲಕ ಕಂಡ ಗಡಿಗೆಯೇ ಮುಂತಾದದ್ದು ಸತ್ತು. ಹೀಗೆಂದು ಅಸತ್ಯವೆಂದು ನಿಶ್ಚಯವಾಗಿರುವ (ಕನಸಿನಲ್ಲಿ)ಯೂ ಸತ್ತು, ಅಸತ್ತು-ಎಂಬ ವಿಂಗಡವು ಕಂಡುಬರುತ್ತದೆ. (ಅದರೂ) ಒಳಗೆ, ಹೊರಗೆ-ಚಿತ್ತಕಲ್ಪಿತವಾಗಿರುವ ಎರಡಕ್ಕೂ ವೈತಥ್ಯವೇ ಕಂಡುಬಂದಿದೆ.

ಜಾಗ್ರದ್ವೃತ್ತಾವಸಿ ತ್ವಂತಶ್ಚೇತಸಾ ಕಲ್ಪಿತಂ ತ್ವಸತ್ |

ಬಹಿಶ್ಚೇತೋ ಗೃಹೀತಂ ಸದ್ಯುಕ್ತಂ ವೈತಥ್ಯಮೇತಯೋಃ || ೧೦ ||

೧೦. ಜಾಗ್ರದ್ವೃತ್ತಿಯಲ್ಲಿಯೂ ಒಳಗೆ ಚಿತ್ತದಿಂದ ಕಲ್ಪಿತವಾದದ್ದಾದರೆ ಅಸತ್ತು, ಹೊರಗೆ ಚಿತ್ತದಿಂದ ಗ್ರಹಿಸಲ್ಪಟ್ಟದ್ದು ಸತ್ತು. (ಆದ್ದರಿಂದ) ಇನೇರಡಕ್ಕೂ ವೈತಥ್ಯವು ಯುಕ್ತವು.

(ಭಾಷ್ಯ)

೯೧. ಸದಸತೋಃ ವೈತಥ್ಯಂ ಯುಕ್ತಮ್ | ಅನ್ತರ್ಬಹಿಶ್ಚೇತಃಕಲ್ಪಿತತ್ವಾ ವಿಶೇಷಾತ್ ಇತಿ | ವ್ಯಾಖ್ಯಾತಮ್ ಅನ್ಯತ್ ||

1. ಈ ಮಾತುಗಳು ಭಾಷ್ಯದಲ್ಲಿ ಬಿಟ್ಟುಹೋಗಿವೆ.

2. ವೃತ್ತಿ, ಸ್ಥಾನ, ಸ್ಥಿತಿ, ಅವಸ್ಥೆ-ಇವು ಪರ್ಯಾಯಶಬ್ದಗಳು.

(ಇಲ್ಲಿಯೂ) ಸತ್ತು, ಅಸತ್ತು-(ಈ ಎರಡಕ್ಕೂ) ವೈತಫ್ಯ (ವಿರಬೇಕಾದದ್ದು) ಯುಕ್ತ ; ಏಕೆಂದರೆ ಒಳಗೂ ಹೊರಗೂ ಚಿತ್ತಕಲ್ಪಿತವಾಗಿವೆ ಎಂಬುದು ಸಮಾನವಾಗಿದೆ (ಎಂದರ್ಥ)¹. ಮಿಕ್ಕದ್ದನ್ನು ವ್ಯಾಖ್ಯಾನಮಾಡಿ (ದಂತಾ)ಗಿದೆ.²

ಎಲ್ಲವೂ ಆತ್ಮನಲ್ಲಿ ಹುಟ್ಟುಗಟ್ಟಿದ ತೋರಿಕೆ

(ಭಾಷ್ಯ)

೯೨. ಚೋದಕಶ್ಚ ಆತ್ಮ—

(ಭಾಷ್ಯಾರ್ಥ)

(ಇಲ್ಲಿ) ಆಕ್ಷೇಪಕನು ಕೇಳುತ್ತಾನೆ :—

ಉಭಯೋರಪಿ ವೈತಫ್ಯಂ ಭೇದಾನಾಂ ಸ್ಥಾನಯೋರ್ಯದಿ
ಕ ಏತಾನ್ ಬುದ್ಧ್ಯತೇ ಭೇದಾನ್ ಕೋ ವೈ ತೇಷಾಂ ವಿಕಲ್ಪಕಃ || ೧೧ ||

೧೧. ಎರಡು ಸ್ಥಾನಗಳಲ್ಲಿಯೂ ಭೇದಗಳಿಗೆ ವೈತಫ್ಯವೇ ಆದರೆ ಈ ಭೇದಗಳನ್ನು ಯಾವಾತನು ಅರಿಯುತ್ತಾನೆ? ಇವುಗಳನ್ನು ವಿಕಲ್ಪಿಸುವವನು ಯಾವನು?

(ಭಾಷ್ಯ)

೯೩. ಸ್ವಪ್ನಜಾಗ್ರತ್ಸ್ಥಾನಯೋಃ ಭೇದಾನಾಂ ಯದಿ ವೈತಫ್ಯಂ ಕಃ ಏತಾನ್ ಅನ್ವರ್ಬಹಃ ಚೇತಃಕಲ್ಪಿತಾನ್ ಬುದ್ಧ್ಯತೇ? ಕೋ ವೈ ತೇಷಾಂ ವಿಕಲ್ಪಕಃ? ಸ್ಮೃತಿಜ್ಞಾನಯೋಃ ಕ ಅಲವ್ವನಮ್? ಇತಿ ಅಭಿಪ್ರಾಯಃ | :ನ ಚೇತ್ ನಿರಾತ್ಮವಾದ ಇಷ್ಟಃ ||

(ಭಾಷ್ಯಾರ್ಥ)

ಕನಸು, ಎಚ್ಚರ-ಎಂಬ ಎರಡು ಸ್ಥಾನಗಳಲ್ಲಿರುವ ಭೇದಗಳಿಗೂ ವೈತಫ್ಯವಾದರೆ, ಒಳಗೂ ಹೊರಗೂ ಚಿತ್ತಕಲ್ಪಿತವಾಗಿರುವ ಇವುಗಳನ್ನು ಅರಿಯುವವನು ಯಾರು? ಇವುಗಳನ್ನು ವಿಕಲ್ಪಿಸುವವನು ಯಾವನು? ಸ್ಮೃತಿಗೂ ಜ್ಞಾನಕ್ಕೂ ಯಾರು

1. ಕಲ್ಪಿತವಾದದ್ದು ಅಸತ್ಯ ಎಂಬುದು ಯುಕ್ತ.
2. ಶೋಕಕ್ಕೆ ಅಕ್ಷರಾರ್ಥವನ್ನು ಮಾಡಬೇಕಾದದ್ದಿಲ್ಲ.
3. “ ಚೋದಕಶ್ಚ ” ಅ|| ಕಾ||

ಆಶ್ರಯನು ?-ಎಂದು ಅಭಿಪ್ರಾಯ. ಆತ್ಮನೇ ಇಲ್ಲವೆಂಬ ವಾದವು ಇಷ್ಟವಿಲ್ಲದಿದ್ದರೆ¹
(ಈ ಪ್ರಶ್ನೆಗೆ ಉತ್ತರವನ್ನು ಹೇಳಬೇಕು.)

ಕಲ್ಪಯತ್ಯಾತ್ಮನಾತ್ಮಾನಮಾತ್ಮಾ ದೇವಃ ಸ್ವಮಾಯಯಾ |

ಸ ಏವ ಬುದ್ಧತೇ ಭೇದಾನಿತಿ ವೇದಾಸ್ತನಿಶ್ಚಯಃ || ೧೨ ||

೧೨. ದೇವನಾದ ಆತ್ಮನು ತನ್ನ ಮಾಯೆಯಿಂದ ತನ್ನಿಂದ ತನ್ನನ್ನು ಕಲ್ಪಿಸಿಕೊಳ್ಳುತ್ತಾನೆ. ಆತನೇ ಪದಾರ್ಥಗಳನ್ನು ಆರಿಯುತ್ತಾನೆ. ಹೀಗೆಂದು ಬುದ್ಧಿ ವೇದಾಂತನಿಶ್ಚಯವು.

(ಭಾಷ್ಯ)

ಽಳ ಸ್ವಯಂ ಸ್ವಮಾಯಯಾ ಸ್ವಮ್ ಆತ್ಮಾನಮ್ ಆತ್ಮಾ ದೇವಃ ಆತ್ಮನೈವ ವಕ್ಷ್ಯಮಾಣಂ ಭೇದಾಕಾರಂ ಕಲ್ಪಯತಿ ರಜ್ಜ್ವಾದಾವಿವ ಸರ್ಪಾದೀನ್ | ಸ್ವಯಮೇವ ಚ ತಾನ್ ಬುದ್ಧತೇ ಭೇದಾನ್ ತದ್ವದೇವ ಇತ್ಯೇವಂ ವೇದಾಸ್ತನಿಶ್ಚಯಃ | ನಾನ್ಯೋಽಸ್ಮಿ ಜ್ಞಾನಸ್ಮೃತ್ಯಾಶ್ರಯಃ | ನ ಚ ನಿರಾಸ್ಪದೇ ಏವ ಜ್ಞಾನಸ್ಮೃತೀ ವೈನಾಸಿಕಾನಾಮಿವ ಇತಿ ಅಭಿಪ್ರಾಯಃ ||

(ಭಾಷ್ಯಾರ್ಥ)

ತಾನೇ? ತನ್ನ ಮಾಯೆಯಿಂದ ತನ್ನ ಆತ್ಮವನ್ನೇ ದೇವನಾದ ಆತ್ಮನು ತನ್ನಲ್ಲಿಯೇ ಈ ಮುಂದೆ² ಹೇಳುವ ಭೇದಗಳ ಅಕಾರವುಳ್ಳವನನ್ನಾಗಿ ಹಗ್ಗವೇ ಮುಂತಾದದ್ದರಲ್ಲಿ ಹಾವು ಮುಂತಾದವುಗಳನ್ನು (ಕಲ್ಪಿಸು)ವಂತೆ ಕಲ್ಪಿಸಿಕೊಳ್ಳುತ್ತಾನೆ. ಅವನೇ ಆ ಭೇದಗಳನ್ನು ಅದರಂತೆಯೇ³ ಅರಿಯುತ್ತಾನೆ ಎಂದು ಹೀಗೆಂದು

1. ಓಂ ಅನುಭವಿಸಿದ್ದನ್ನು ಈಗ ನೆನಪಿಗೆ ತಂದುಕೊಳ್ಳುವವನು ಒಬ್ಬನೇ ಇರಬೇಕೆಂದು ಆತ್ಮವಾದಿಗಳೆಲ್ಲರೂ ಒಪ್ಪುತ್ತಾರೆ. ಬೌದ್ಧರು ಮಾತ್ರ ಇಂಥ ಓಂದೇ ಆಶ್ರಯವನ್ನು ಒಪ್ಪುವದಿಲ್ಲ. ಅವರಿಗೆ ಜ್ಞಾನವೆಲ್ಲ ಕ್ಷಣಿಕವೇ. ಆದರೆ ಆತ್ಮನನ್ನು ಒಪ್ಪುವದಿಲ್ಲವೆನ್ನುವದಕ್ಕೂ ಆತ್ಮನ ಆಶ್ರಯವೇ ಬೇಕಾದದ್ದರಿಂದ ಅವರ ಮತವು ಒಪ್ಪತಕ್ಕದ್ದಲ್ಲ. ಆದ್ದರಿಗೆ ಈ ಆಶ್ರಯವು ಯಾವದು ?-ಎಂದು ಪ್ರಶ್ನೆ.

2. 'ತಾನೇ' ಎಂದದ್ದರಿಂದ ಬೇರೆಯ ಕರ್ತೃವನ್ನೂ 'ತನ್ನನ್ನು' ಎಂದದ್ದರಿಂದ ಬೇರೆಯ ಕರ್ಮವನ್ನೂ 'ತನ್ನಿಂದ' ಎಂದದ್ದರಿಂದ ಬೇರೊಂದು ಕರಣವನ್ನೂ ದೇವನೆಂದದ್ದರಿಂದ ಪ್ರಕಾಶವಾದ ಬೆಳಕನ್ನೂ ಅವಶ್ಯಕವಿಲ್ಲವೆಂದಾಯಿತು. ಮಾಯೆಯಿಂದ ಎಂಬುದು ಇವುಗಳು ಯಾವವೂ ಬೇಕಿಲ್ಲವೆಂಬುದಕ್ಕೆ ಕಾರಣವನ್ನು ತಿಳಿಸುತ್ತದೆ.

3. ಈ ಪ್ರಕರಣದ ೧೯ ನೆಯ ಕಾರಿಕೆಯಿಂದ ಹಿಡಿದು.

4. ಜ್ಞೇಯಗಳು ಹೇಗೆ ಮಾಯಿಕವೋ ಜ್ಞಾನಗಳೂ ಹಾಗೆಯೇ ಮಾಯಿಕ

ವೇದಾಂತಗಳ¹ ನಿಶ್ಚಯವು. ಅರಿವುನೆನಪುಗಳಿಗೆ ಆಶ್ರಯನಾದವನು ಮತ್ತೊಬ್ಬನಿಲ್ಲ.² ವೈನಾಶಿಕರ (ಮತದಲ್ಲಿ ಹೇಳಿರುವಂತೆ) ಅರಿವುನೆನಪುಗಳಿಗೆ ಆಶ್ರಯವೇ ಇಲ್ಲವೆಂದೂ (ಇಲ್ಲಿ ಹೇಳುವ) ದಿಲ್ಲ³ ಎಂದು ಅಭಿಪ್ರಾಯ.

ಹುಟ್ಟುಗಟ್ಟುವ ಪ್ರಕಾರಗಳು

(ಭಾಷ್ಯ)

೯೫. ಸ ಕಲ್ಪಯನ್⁴ ಕೇನ ಪ್ರಕಾರೇಣ ಕಲ್ಪಯತಿ ಇತಿ ?

(ಭಾಷ್ಯಾರ್ಥ)

ಅವನು ಕಲ್ಪನೆಮಾಡುವಾಗ ಯಾವ ಪ್ರಕಾರದಿಂದ ಕಲ್ಪಿಸುತ್ತಾನೆ ? ಎಂದರೆ ಹೇಳುತ್ತಾರೆ:—

ವಿಕರೋತ್ಯಪರಾನ್ ಭಾವಾನನ್ತಶ್ಚಿತ್ತೇ ವ್ಯವಸ್ಥಿತಾನ್ |

ನಿಯತಾಂಶ್ಚ ಬಹಿಶ್ಚಿತ್ತ ಏವಂ ಕಲ್ಪಯತೇ ಪ್ರಭುಃ || ೧೩ ||

೧೩. ಒಳಗೆ ಚಿತ್ತದಲ್ಲಿ ಇದ್ದುಕೊಂಡಿರುವ ಅಪರಭಾವಗಳನ್ನೂ ನಿಯತವಾದ ಭಾವಗಳನ್ನೂ ಬಹಿಶ್ಚಿತ್ತನಾಗಿ⁵ ಮಾರ್ಪಡಿಸುತ್ತಾನೆ. ಹೀಗೆ ಪ್ರಭುವು ಕಲ್ಪಿಸುತ್ತಾನೆ.

(ಭಾಷ್ಯ)

೯೬. ವಿಕರೋತಿ ನಾನಾ ಕರೋತಿ ಅಪರಾನ್ ಲೌಕಿಕಾನ್ ಭಾವಾನ್ ಪದಾರ್ಥಾನ್ ಶಬ್ದಾದೀನ್ ಅನ್ಯಾಂಶ್ಚ ಅನ್ತಶ್ಚಿತ್ತೇ ವಾಸನಾರೂಪೇಣ ವ್ಯವಸ್ಥಿತಾನ್ ಅವ್ಯಾಕೃತಾನ್ ನಿಯತಾಂಶ್ಚ ಸೃಧಿವ್ಯಾದೀನ್ ಅನಿಯತಾಂಶ್ಚ ಕಲ್ಪನಾಕಾಲಾನ್ ಬಹಿಶ್ಚಿತ್ತಃ ಸನ್ | ತಥಾ ಅನ್ತಶ್ಚಿತ್ತಃ ಮನೋರಥಾದಿಲಕ್ಷಣಾನ್ ಇತಿ ಏವಂ ಕಲ್ಪಯತಿ | ಪ್ರಭುಃ ಈಶ್ವರ ಆತ್ಮಾ ಇತ್ಯರ್ಥಃ ||

1. ಉಪನಿಷತ್ತುಗಳ.

2. ತಾರ್ಕಿಕರು ಈಶ್ವರನಿಗಿಂತ ಬೇರೆಯಾಗಿ ಜೀವರೆಂಬ ಜ್ಞಾತೃಗಳನ್ನು ಒಪ್ಪುವಂತೆ ವೇದಾಂತಿಗಳು ಒಪ್ಪುವದಿಲ್ಲ.

3. ಬೌದ್ಧರು ಹೇಳುವಂತೆ ಜ್ಞಾನಗಳು ಸ್ಥಿರವಾದ ಜ್ಞಾತೃವನ್ನು ಬಯಸದೆ ಇರುವವೆಂದು ವೇದಾಂತಿಗಳು ಒಪ್ಪುವದಿಲ್ಲ.

4. “ ಸಂಕಲ್ಪಯನ್ ” ಎಂಬ ಪಾಠಕ್ಕಿಂತ ಇದೇ ಮೇಲು.

5. ‘ ಬಹಿಶ್ಚಿತ್ತೇ ’ ಎಂಬ ಕಾರಿಕೆಯ ಪದವನ್ನು ಹಿಡಿದು ಚಿತ್ತದ ಹೊರಗೆ ಎಂದೂ ಅರ್ಥವನ್ನು ಮಾಡಬಹುದು; ಆದರೆ ಈಗ ಮಾಡಿರುವ ಅರ್ಥವು ಭಾಷ್ಯಾನುಸಾರವಾದದ್ದು.

(ಭಾಷ್ಯಾರ್ಥ)

ಅಪರವಾದ ಎಂದರೆ ಲೌಕಿಕವಾದ (ಕೆಲವು) ಶಬ್ದವೇ ಮುಂತಾದ ಭಾವಗಳನ್ನೂ (ಲೌಕಿಕ) ಪದಾರ್ಥಗಳನ್ನೂ, ಮತ್ತು ಬೇರೆಯಾದ¹ (ಪದಾರ್ಥಗಳನ್ನೂ) ಚಿತ್ತದ ಒಳಗೆ ವಾಸನೆಯ ರೂಪದಿಂದ² ಇದ್ದುಕೊಂಡಿರುವ ಅನ್ಯಾಕೃತವಾದ (ಈ ಪದಾರ್ಥಗಳನ್ನೂ) ಮತ್ತು ನಿಯತವಾದ ವೃಥಿವಿಯೇ ಮುಂತಾದವುಗಳನ್ನೂ ಕಲ್ಪನೆಯ ಕಾಲದಲ್ಲಿ ಮಾತ್ರ ಇರುವ ಅನಿಯತವಾದ (ಭಾವಗಳನ್ನೂ)³ ಹೊರಬುದ್ಧಿಯುಳ್ಳವನಾಗಿ ಮಾರ್ಪಡಿಸುತ್ತಾನೆ, ಬೇರೆಬೇರೆಯಾಗಿ ಮಾಡುತ್ತಾನೆ. ಹಾಗೂ ಒಳಬುದ್ಧಿಯುಳ್ಳವನಾಗಿ ಮನೋರಥವೇ ಮುಂತಾದ ರೂಪದ (ಭಾವಗಳನ್ನೂ ಮಾರ್ಪಡಿಸುತ್ತಾನೆ). ಹೀಗೆ ಪ್ರಭು ಎಂದರೆ ಸಮರ್ಥನಾದ ಆತ್ಮನು ಕಲ್ಪಿಸುತ್ತಾನೆ ಎಂದರ್ಥ.

ಒಳಗಿನ ಹೊರಗಿನ ವಸ್ತುಗಳೆರಡೂ ಕಲ್ಪಿತವೇ

(ಭಾಷ್ಯ)

೯೭. ಸ್ವಪ್ನವತ್ ಚಿತ್ತಪರಿಕಲ್ಪಿತಂ ಸರ್ವಮ್ ಇತ್ಯೇತತ್ ಆಶಚ್ಚ್ಯುತೇ |
ಯಸ್ಯಾತ್ ಚಿತ್ತಪರಿಕಲ್ಪಿತೈಃ ಮನೋರಥಾದಿಲಕ್ಷಣೈಃ ಚಿತ್ತಪರಿಚ್ಛೇದ್ಯೈಃ ವೈಲಕ್ಷಣ್ಯಂ
ಬಾಹ್ಯಾನಾಮ್ ಅನ್ಯೋನ್ಯಪರಿಚ್ಛೇದ್ಯತ್ವಮ್ ಇತಿ | ಸಾ ನ ಯುಕ್ತಾ ಆಶಚ್ಚ್ಯುತಾ ||

(ಭಾಷ್ಯಾರ್ಥ)

ಕನಸಿ (ನಲ್ಲಿ ಹೇಗೋ) ಹಾಗೆ (ಎಚ್ಚರದಲ್ಲಿಯೂ) ಎಲ್ಲವೂ ಚಿತ್ತಪರಿಕಲ್ಪಿತ (ವಾಗಿದೆ)-ಎಂಬಿದರ (ಮೇಲೆ) ಶಂಕೆ ಬರುತ್ತದೆ. ಏಕೆಂದರೆ ಚಿತ್ತದಲ್ಲಿ ಕಲ್ಪಿಸಿದ ಮನೋರಥವೇ ಮುಂತಾದ ರೂಪದ ಚಿತ್ತಕ್ಕೆ ಕಟ್ಟುಬಿದ್ದಿರುವ (ಭಾವಗಳಿಗಿಂತ)

1. ಶಾಸ್ತ್ರೀಯವಾದ (ಸ್ವರ್ಗಾದಿಗಳನ್ನು).

2. ಅನುಭವದಿಂದ ಅಂತಃಕರಣದಲ್ಲಿ ಉಂಟಾಗುವ ಸಂಸ್ಕಾರಗಳ ರೂಪದಿಂದ.

3. ನಿಯತವಾದ ಎಂಬುದು ಅನಿಯತವಾದದ್ದಕ್ಕೂ ಉಪಲಕ್ಷಣ; ಬುಟ್ಟಿತ್ತನಾಗಿ ಎಂಬುದು ಅಂತಶ್ಚಿತ್ತನಾಗಿ ಎಂಬುವಕ್ಕೂ ಉಪಲಕ್ಷಣ. ಚಿತ್ತದಲ್ಲಿ ಅನುಕ್ತವಾಗಿದ್ದು ಹೊರಗೆ ಸ್ಪಷ್ಟವಾಗಿ ತೋರುವ ಭಾವಗಳು; ಚಿತ್ತದಲ್ಲಿ ಅನಿಯತವಾದ ಕಲ್ಪನಾರೂಪದ ಮತ್ತು ಹೊರಗೆ ನಿಯತವಾಗಿ ತೋರುವ ಪೃಥ್ವಿಮುಂತಾದವುಗಳು-ಎಂಬ ಅರ್ಥಗಳನ್ನು ಕ್ರಮವಾಗಿ ಪೂರ್ವಾರ್ಥದಲ್ಲಿಯೂ, ಉತ್ತರಾರ್ಥದಲ್ಲಿಯೂ ಭಾಷ್ಯಕಾರರು ತೋರಿಸುತ್ತಾರೆ. ವ್ಯಾಖ್ಯಾನಕಾರರು ಕೊಟ್ಟಿರುವ ಕುಂಬಾರನ ದೃಷ್ಟಾಂತವು ಇಲ್ಲಿ ಅಷ್ಟು ಹೊಂದುಗೆ ಯಾಗಿಲ್ಲ.

ಹೊರಗಿನ (ಭಾವಗಳಲ್ಲಿ) ಒಂದರಿಂದೊಂದು ಪರಿಚ್ಛಿನ್ನವಾಗಿರುವದೆಂಬ ವೈಲಕ್ಷಣ್ಯ (ವಿದೆ)¹. ಆದ್ದರಿಂದ (ಶಂಕೆ ಬರುತ್ತದೆ). (ಆದರೆ) ಆ ಶಂಕೆಯು ಸರಿಯಲ್ಲ:—

ಚಿತ್ತಕಾಲಾ ಹಿ ಯೇನಸ್ತು ದ್ವಯಕಾಲಾಶ್ಚ ಯೇ ಬಹಿಃ |

ಕಲ್ಪಿತಾ ಏವ ತೇ ಸರ್ವೇ ವಿಶೇಷೋ ನಾನ್ಯಹೇತುಕಃ || ೧೪ ||

೧೪. ಒಳಗೆ ಯಾವವು ಚಿತ್ತಕಾಲವುಳ್ಳವೇ (ಆಗಿರುವವೋ) ಮತ್ತು ಹೊರಗೆ ಯಾವವು ದ್ವಯಕಾಲವುಳ್ಳ (ವಾಗಿರುವ)ವೋ ಅವು ಎಲ್ಲವೂ ಕಲ್ಪಿತವಾದವುಗಳೇ. ವಿಶೇಷಕ್ಕೆ ಮತ್ತೊಂದು ಹೇತುವಿಲ್ಲ.

(ಭಾಷ್ಯ)

೯೮. ಚಿತ್ತಕಾಲಾ ಹಿ ಯೇ ಅನ್ತಸ್ತು | ಚಿತ್ತಪರಿಚ್ಛೇದ್ಯಾಃ ನಾನ್ಯಃ ಚಿತ್ತಕಾಲವ್ಯತಿರೇಕೇಣ ಪರಿಚ್ಛೇದಕಃ ಕಾಲೋ ಯೇಷಾಂ ತೇ ಚಿತ್ತಕಾಲಾಃ | ಕಲ್ಪನಾ ಕಾಲೇ ಏವ ಉಪಲಭ್ಯಂತೇ ಇತ್ಯರ್ಥಃ | ದ್ವಯಕಾಲಾಶ್ಚ ಭೇದಕಾಲಾಃ ಅನ್ಯೋನ್ಯ ಪರಿಚ್ಛೇದ್ಯಾಃ | ಯಥಾ “ ಆಗೋದೋಹನಮ್ ಆಸ್ತೇ” | ಯಾವತ್ ಆಸ್ತೇ ತಾವತ್ ಗಾಂ ದೋಗ್ಧಿ ಯಾವತ್ ಗಾಂ ದೋಗ್ಧಿ ತಾವತ್ ಆಸ್ತೇ | ತಾವಾನ್ ಅಯಮ್ ಏತಾವಾನ್ ಸಃ | ಇತಿ ಸರಸ್ವರಪರಿಚ್ಛೇದ್ಯಪರಿಚ್ಛೇದಕತ್ವಂ (ಯೇಷಾಂ) ಬಾಹ್ಯಾನಾಂ ಭೇದಾನಾಂ ತೇ ದ್ವಯಕಾಲಾಃ | ಅನ್ತಃ ಚಿತ್ತಕಾಲಾಃ ಬಾಹ್ಯಾಶ್ಚ ದ್ವಯಕಾಲಾಃ ಕಲ್ಪಿತಾ ಏವ ತೇ ಸರ್ವೇ | ನ ಬಾಹ್ಯಃ ದ್ವಯಕಾಲತ್ವವಿರೇಷಃ ಕಲ್ಪಿತತ್ವವ್ಯತಿರೇಕೇಣ ಅನ್ಯಹೇತುಕಃ | ಅತ್ರಾಪಿ ಹಿ ಸ್ವಸ್ವದೃಷ್ಟಾನ್ತೋ ಭವತ್ಯೇವ ||

(ಭಾಷ್ಯಾರ್ಥ)

ಏಕೆಂದರೆ (ಯಾವವು) ಒಳಗೆ ಚಿತ್ತಕಾಲವುಳ್ಳವೇ (ಆಗಿರುವವೋ) ಚಿತ್ತಪರಿಚ್ಛಿನ್ನವಾಗಿರುವವೋ ಚಿತ್ತಕಾಲವನ್ನು ಬಿಟ್ಟು ಮತ್ತೊಂದು ಪರಿಚ್ಛೇದಕವಾದ ಕಾಲವು ಯಾವ (ಭಾವ)ಗಳಿಗೆ ಇರುವದಿಲ್ಲವೋ, ಅವು ಚಿತ್ತಕಾಲಗಳು. (ಯಾವವು) ಕಲ್ಪನಾಕಾಲದಲ್ಲಿ ಮಟ್ಟಿಗೆ ಕಾಣಬರುವವೋ ಎಂದರ್ಥ. ಮತ್ತು ದ್ವಯಕಾಲಗಳು ಎಂದರೆ ಭೇದಗಳ ಕಾಲವುಳ್ಳವು;” ಎಂದರೆ ಒಂದಕ್ಕೊಂದು ಕಟ್ಟಬಿದ್ದಿರುವವು

1. ಹಿಂದಿನಕಾರಿಕೆಯಲ್ಲಿ ಚಿತ್ತದ ಒಳಗಿನ ಭಾವಗಳೂ ಹೊರಗಿನ ಭಾವಗಳೂ ಕಲ್ಪಿತವೆಂದು ಹೇಳಿದ್ದ ರಮೇಲೆ ಅಕ್ಷೇಪವಿದು.

2. ಭೇದಕಾಲವೆಂದರೆ ಕಾಲಭೇದವೆಂದೂ ನೊದಲಿನ ಕಾಲ, ಕೊನೆಯ ಕಾಲ-ಇವುಗಳಿಂದ ಕಟ್ಟುವಡೆದಿರುವ ವಸ್ತುಗಳನ್ನು ಇಲ್ಲಿ ದ್ವಯಕಾಲಗಳೆಂದು ಕರೆದಿದೆಯೆಂದೂ ವ್ಯಾಖ್ಯಾನಕಾರರು ವರ್ಣಿಸಿರುತ್ತಾರೆ. ಅದೇ ಇದು ಎಂಬ-ಸೃತ್ಯಭಿಜ್ಜಿಗೆ ವಿಷಯವಾಗಿರುವ ವಸ್ತುಗಳಿಗೂ ವ್ಯಾಖ್ಯಾನವನ್ನು ಹೊಂದಿಸಬಹುದು. ಆದನ್ನೆಲ್ಲ ಭಾಷ್ಯದ ಪಾತ್ರಾರ್ಯ ವರ್ಣನೆಯೆಂದು ಭಾವಿಸಬಹುದು. ದ್ವಯಕಾಲಗಳು ಭೇದಕಾಲಗಳು. ಭೇದಗಳ ಎಂದರೆ ಬೇರೆಯ ಪದಾರ್ಥಗಳ ಕಾಲವುಳ್ಳವು ಎಂಬುದು ಭಾಷ್ಯಾನುಸಾರಿಯಾದ ಸರಳವಾದ ಅರ್ಥ.

ಎಂದರ್ಥ). ಹೇಗೆಂದರೆ “ ಹಸುವನ್ನು ಕರೆಯುವವರಿಗೆ ಕುಳಿತಿರುತ್ತಾನೆ” ಎಂಬಲ್ಲಿ ಏನಿಲ್ಲವೆಂದರೆ ಕುಳಿತಿರುತ್ತಾನೋ ಅಲ್ಲಿಯವರೆಗೆ ಹಸುವನ್ನು ಕರೆಯುತ್ತಿರುತ್ತಾನೆ; ಏನಿಲ್ಲವೆಂದರೆ ಹಸುವನ್ನು ಕರೆಯುತ್ತಿರುತ್ತಾನೋ ಅಲ್ಲಿಯವರೆಗೆ ಕುಳಿತಿರುತ್ತಾನೆ. ಇದರಷ್ಟು ಇದು, ಇದರಷ್ಟು ಅದು.¹ ಹೀಗೆ ಒಂದೊಂದರ (ಕಾಲಕ್ಕೆ) ಕಟ್ಟುಬಿದ್ದಿರುತ್ತದೆ (ಯಾವ) ಹೊರಗಿನ ಭೇದಗಳಿಗೆ ಇರುವದೋ ಅವು ದ್ವಯಕಾಲಗಳು. ಒಳಗೆ ಸಿತ್ತಕಾಲ(ಗಳಾಗಿರುವವು), ಮತ್ತು ಹೊರಗೆ ದ್ವಯಕಾಲ(ಗಳಾಗಿರುವವು)-ಇವೆಲ್ಲವೂ ಕಲ್ಪಿತವಾದವುಗಳೇ. ಹೊರಗಿನ ದ್ವಯಕಾಲ(ಗಳಾಗಿರುವದೆಂಬ) ವಿಶೇಷಕ್ಕೆ ಕಲ್ಪಿತವನ್ನು ಬಿಟ್ಟರೆ ಬೇರೆಯೇ ಹೇತುವಿಲ್ಲ. ಇಲ್ಲಿಯೂ ಕನಸಿನ ದೃಷ್ಟಾಂತವು ಇದ್ದೇ ಇರುತ್ತದೆ.

ಅವ್ಯಕ್ತಾ ಏವ ಯೇನೃಸ್ತು ಸ್ಫುಟಾ ಏವ ಚ ಯೇ ಬಹಿಃ |

ಕಲ್ಪಿತಾ ಏವ ತೇ ಸರ್ವೇ ವಿಶೇಷಸ್ತಿಸ್ತಿಸ್ಥಿಯಾನ್ತರೇ || ೧೫ ||

೧೫. ಯಾವವು ಒಳಗೆ ಅವ್ಯಕ್ತವಾಗಿರುವವೋ ಮತ್ತು ಯಾವವು ಹೊರಗೆ ಸ್ಫುಟವಾಗಿಯೇ ಇರುವವೋ, ಅವೆಲ್ಲವೂ ಕಲ್ಪಿತವೇ. ವಿಶೇಷವಾದರೋ ಇಂದ್ರಿಯಾಂತರದಲ್ಲಿ (ರುವದು).

(ಭಾಷ್ಯ)

೧೬. ಯದಪಿ ಆಂತಃ ಅವ್ಯಕ್ತತ್ವಂ ಭಾವಾನಾಂ ಮನೋವಾಸನಾನ್ಮಾತ್ರಾಭಿವ್ಯಕ್ತಾನಾಂ, ಸ್ಫುಟತ್ವಂ ವಾ ಬಹಿಃ ಚಕ್ಷುರಾದೀಸ್ಥಿಯಾನ್ತರೇ ವಿಶೇಷಃ, ನಾಸೌ ಭೇದಾನಾಮ್ ಅಸ್ತಿತ್ವಕೃತಃ | ಸ್ವಪ್ನೇಽಪಿ ತಥಾ ದರ್ಶನಾತ್ | ಕಿಂ ತರ್ಹಿ? ಇನ್ದ್ರಿಯಾನ್ತರಕೃತ ಏವ | ಅತಃ ಕಲ್ಪಿತಾ ಏವ ಜಾಗ್ರದ್ಭಾವಾ ಅಪಿ ಸ್ವಪ್ನಭಾವವತ್ ಇತಿ ಸಿದ್ಧಮ್ ||

(ಭಾಷ್ಯಾರ್ಥ)

ಒಳಗೆ ಬರಿಯ ಮನೋವಾಸನೆಯಿಂದ ತೋರಿಕೊಳ್ಳುವ ಭಾವಗಳು ಅವ್ಯಕ್ತವಾಗಿರುವವು, ಹೊರಗೆ ಚಕ್ಷುರಾದಿಯಾದ ಬೇರೊಂದು ಇಂದ್ರಿಯಕ್ಕೆ (ಗೋಚರವಾಗಿರುವ) ಲ್ಲಿ (ಅವು) ಸ್ಫುಟವಾಗಿರುವದು-ಎಂಬ ವಿಶೇಷವುಂಟಲ್ಲ, ಅದು ಭೇದಗಳು (ನಿಜವಾಗಿ) ಇರುವದರಿಂದ (ಆದದ್ದ)ಲ್ಲ; ಏಕೆಂದರೆ ಕನಸಿನಲ್ಲಿಯೂ ಹಾಗೆಯೇ

1. ಭೇದಕಾಲಸಾಮಾನ್ಯವನ್ನು ವರ್ಣಿಸುವ ರೀತಿಯದು.

ವಿಶೇಷವು ಕಾಣುತ್ತದೆ.¹ (ಈ ವಿಶೇಷವು) ಮತ್ತೇತರಿಂದ (ಆದದ್ದು? ಎಂದರೆ) ಮತ್ತೊಂದು ಇಂದ್ರಿಯವೆಂಬ (ನಿಮಿತ್ತದಿಂದ) ಆದದ್ದು.² ಆದ್ದರಿಂದ³ ಎಚ್ಚರದ ಭಾವಗಳೂ ಕನಸಿನ ಭಾವಗಳಂತೆ ಕಲ್ಪಿತವಾದವುಗಳೇ ಎಂದು ಸಿದ್ಧವಾಯಿತು.

ಕಲ್ಪನೆಗಳಿಗೆಲ್ಲ ಮೂಲ

(ಭಾಷ್ಯ)

೧೦೦. ಬಾಹ್ಯಾಧ್ಯಾತ್ಮಿಕಾನಾಂ ಭಾವಾನಾಮ್ ಇತರೇತರನಿಮಿತ್ತನೈಮಿತ್ತಿ ಕತಯಾ ಕಲ್ಪನಾಯಾಃ⁴ ಕಿಂ ಮೂಲಮ್ ಇತಿ? ಉಚ್ಯತೇ--

(ಭಾಷ್ಯಾರ್ಥ)

ಹೊರಗಿನ ಮತ್ತು ಒಳಗಿನ ಭಾವಗಳನ್ನು ಒಂದಕ್ಕೊಂದು ನಿಮಿತ್ತವೆಂದೂ (ಒಂದರ) ನಿಮಿತ್ತದಿಂದ (ಒಂದು) ಆಗಿರುವವೆಂದೂ ಕಲ್ಪಿಸುವದಕ್ಕೆ ಯಾವದು ಬೇರು?-ಎಂದರೆ ಹೇಳುತ್ತಾರೆ:—

ಜೀವಂ ಕಲ್ಪಯತೇ ಪೂರ್ವಂ ತತೋ ಭಾವಾನ್ ಸೃಘ್ನಿಧಾನ್ |

ಬಾಹ್ಯಾನಾಧ್ಯಾತ್ಮಿಕಾಂಶ್ಚೈವ ಯಥಾವಿದ್ಯಸ್ತಥಾಸ್ತ್ಯುತಿಃ || ೧೬ ||

೧೬. ನೊದಲು ಜೀವನನ್ನು ಕಲ್ಪಿಸುತ್ತಾನೆ. ಆಮೇಲೆ ಬೇರೆ ಬೇರೆಯ ವಿಧವಾದ ಹೊರಗಿನ ಮತ್ತು ಒಳಗಿನ ಭಾವಗಳನ್ನು (ಕಲ್ಪಿಸುತ್ತಾನೆ). ಎಂಥ ವಿದ್ಯೆಯುಳ್ಳವನೋ ಅಂಥ ಸ್ತೃತಿಯವ (ನಾಗಿ ಕಲ್ಪಿಸುತ್ತಾನೆ).

(ಭಾಷ್ಯ)

೧೦೧. ಜೀವಂ ಹೇತುಫಲಾತ್ಮಕಮ್ “ಅಹಂ ಕರೋಮಿ ಮಮ ಸುಖ ದುಃಖೇ” ಇತ್ಯೇವಂಲಕ್ಷಣಮ್ | ಅನೇವಂಲಕ್ಷಣೇ ಏವ ಶುದ್ಧೇ ಆತ್ಮನಿ ರಜ್ಜ್ವಾ

1. ಕನಸಿನಲ್ಲಿಯೂ ಒಳಗಿನ ಭಾವಗಳು ಅನ್ಯಕ್ತವಾಗಿಯೂ ಹೊರಗಿನ ಭಾವಗಳು ಸ್ಫುಟವಾಗಿಯೂ ಇರುತ್ತವೆ.

2. ಅಂತರಿಂದ್ರಿಯದಲ್ಲಿರುವವು ಅನ್ಯಕ್ತವಾಗಿರುವವು, ಬಹಿರಿಂದ್ರಿಯಕ್ಕೆ ಗೋಚರವಾದವು ಸ್ಫುಟವಾಗಿರುವವು.

3. ಚಿತ್ತಕಾಲತ್ವ, ದ್ವಯಕಾಲತ್ವ, ಅನ್ಯಕ್ತತ್ವ, ಸ್ಫುಟತ್ವ-ಎಂಬ ವಿಂಗಡವು ಕಲ್ಪಿತವಸ್ತುಗಳಲ್ಲಿಯೂ ಇರಬಹುದಾದ್ದರಿಂದ ಎಂದರ್ಥ.

4. “ಕಲ್ಪನಾಯಾಂ” ಅ||

ಮಿವ ಸರ್ಪಂ ಕಲ್ಪಯತೇ ಪೂರ್ವಮ್ | ತತಃ ತಾದರ್ಥ್ಯೇನ ಕ್ರಿಯಾಕಾರಕ ಫಲಭೇದೇನ ಪ್ರಾಣಾದೀನ್ (ಪೃಥಗ್ವಿಧಾನ್ ?) ನಾನಾವಿಧಾನ್ ಭಾವಾನ್ ಬಾಹ್ಯಾನ್ ಆಧ್ಯಾತ್ಮಿಕಾಂಶ್ಚೈವ ಕಲ್ಪಯತೇ | ತತ್ರ ಕಲ್ಪನಾಯಾಂ ಕೋ ಹೇತುಃ ಇತಿ ? ಉಚ್ಯತೇ | ಯೋಽಸೌ ಸ್ವಯಂ ಕಲ್ಪಿತೋ ಜೀವಃ ಸರ್ವಕಲ್ಪನಾಯಾಮ್ ಅಧಿಕೃತಃ ಸ ಯಥಾವಿದ್ಯಃ ಯಾದೃಶೀ ವಿದ್ಯಾ ವಿಜ್ಞಾನಮ್ ಅಸ್ಯ ಇತಿ ಯಥಾವಿದ್ಯಃ ತಥಾವಿಧೈವ ಸ್ಮೃತಿಃ ತಸ್ಯ ಇತಿ ತಥಾಸ್ಮೃತಿಃ, ಭವತಿ ಸಃ ಇತಿ | ಅತಃ ಹೇತುಕಲ್ಪನಾವಿಜ್ಞಾನಾತ್ ಫಲವಿಜ್ಞಾನಮ್, ತತೋ ಹೇತುಫಲಸ್ಮೃತಿಃ, ತತಃ ತದ್ವಿಜ್ಞಾನಮ್ ತದರ್ಥ ಕ್ರಿಯಾಕಾರಕತತ್ಪಲಭೇದವಿಜ್ಞಾನಾನಿ, ತೇಭ್ಯಃ ತತ್ಸ್ಮೃತಿಃ | ತತ್ಸ್ಮೃತೇಶ್ಚ ಪುನ ಸ್ತದ್ವಿಜ್ಞಾನಾನಿ ಇತ್ಯೇವಂ ಬಾಹ್ಯಾನ್ ಆಧ್ಯಾತ್ಮಿಕಾಂಶ್ಚ ಇತರೇತರನಿಮಿತ್ತನೈಮಿತ್ತಿಕ ಭಾವೇನ ಅನೇಕಥಾ ಕಲ್ಪಯತೇ ||

(ಭಾಷ್ಯಾರ್ಥ)

ಹೇತುಫಲಗಳ ಸ್ವರೂಪನಾದ¹ ನಾನು ಮಾಡುತ್ತೇನೆ, ನನಗೆ ಸುಖದುಃಖಗಳು (ಆಗುವವು) ಎಂಬ ರೂಪದ-ಜೀವನನ್ನು ಇಂಥ ಸ್ವರೂಪದವನಲ್ಲದ ಶುದ್ಧನಾಗಿಯೇ ಇರುವ ಆತ್ಮನಲ್ಲಿ ಹಗ್ಗದಲ್ಲಿ ಹಾವನ್ನು (ಕಲ್ಪಿಸು) ವಂತೆ ಮೊದಲು² ಕಲ್ಪಿಸಿಕೊಳ್ಳುತ್ತಾನೆ. ಬಳಿಕ ಆ (ಜೀವನಿಗಾಗಿ) ಕ್ರಿಯೆ, ಕಾರಕ, ಫಲ-ಎಂಬ ಭೇದರೂಪದಿಂದ³ ಪ್ರಾಣನೇ ಮುಂತಾದ (ಬೇರೆಬೇರೆಯ ವಿಧವಾದ) ನಾನಾವಿಧವಾದ ಹೊರಗಿನ ಮತ್ತು ಒಳಗಿನ ಭಾವಗಳನ್ನು ಕಲ್ಪಿಸುತ್ತಾನೆ. ಈ ಕಲ್ಪನೆಗೆ ಕಾರಣವೇನು ?⁴ ಎಂದರೆ ಹೇಳುತ್ತಾರೆ ; ಎಲ್ಲಾ ಕಲ್ಪನೆಗೂ ಅಧಿಕಾರಿಯಾಗಿ⁵ ತಾನೇ ಕಲ್ಪಿತನಾಗಿರುವ

1. ಕರ್ಮವು ಹೇತು, ಅದರಿಂದಾಗುವ ಫೋಗವು ಫಲ.

2. ಇಲ್ಲಿ ಜೀವತ್ವವು ಕಾಲದಲ್ಲಿ ಮೊದಲು ಆಗುವದೆಂದೂ ಬಳಿಕ ಕ್ರಿಯಾದಿಗಳು ಕಲ್ಪಿತವಾಗುವದೆಂದೂ ಅಭಿಪ್ರಾಯವಿಲ್ಲ; ಕರ್ತೃತ್ವಭೋಕ್ತೃತ್ವವನ್ನು ಕಲ್ಪಿಸಿಕೊಂಡಲ್ಲದೆ ಕ್ರಿಯಾದಿಗಳ ಕಲ್ಪನೆಯಾಗುವದಿಲ್ಲವಾದ್ದರಿಂದ ತಿಳಿವಳಿಕೆಯ ಕ್ರಮದಲ್ಲಿ ಜೀವತ್ವವೇ ಮೊದಲು ಎಂದರ್ಥ.

3. ಕ್ರಿಯೆ (ಕೆಲಸ) ಕಾರಕ (ಕೆಲಸಕ್ಕೆ ಬೇಕಾದ ಸಾಮಗ್ರಿಗಳು) ಫಲ (ಕೆಲಸದಿಂದ ಉಂಟಾಗುವದು)-ಎಂಬ ರೂಪದ ಸಂಸಾರವು ಜೀವನಿಗೆ ಸಂಬಂಧಪಟ್ಟೇ ಕಲ್ಪಿತವಾಗಿರುತ್ತದೆ.

4. ಇಂಥ ಕಲ್ಪನೆಗೆ ಇಂಥದ್ದು ಕಾರಣವೆಂದು ಗೊತ್ತಾಗಿರಬೇಕಲ್ಲ! ಅದು ಯಾವದು ?

5. ಜೀವನೇ ಕಲ್ಪಿಸುವವನು, ಕಲ್ಪನೆಗೆ ಕರ್ತೃ.

ಆ ಈ ಜೀವನಿದಾನಲ್ಲ, ಅವನು ಯಥಾವಿದ್ಯಾನೋ ಎಂಥವಿದ್ಯೆಯು ಎಂದರೆ ಅರಿವು ಇವನಿಗೆ ಇರುವದರಿಂದ (ಇವನು) ಯಥಾವಿದ್ಯನು ; (ಇವನು ಎಂಥ ಅರಿವುಳ್ಳವನೋ ಎಂದರ್ಥ). ಅಂಥ ನೆನಪೇ ಇವನಿಗೆ (ಆಗುವದು); ಆದ್ದರಿಂದ (ಇವನು) ತಥಾಸ್ಮೃತಿ ಯಾಗಿರುವನು. ಆದ್ದರಿಂದ ಹೇತುವನ್ನು ಕಲ್ಪಿಸುವ ಅರಿವಿನಿಂದ ಫಲದ ಅರಿವು (ಉಂಟಾಗುತ್ತದೆ); ಅದರಿಂದ ಹೇತುಫಲಗಳ ನೆನಪು, ಅದರಿಂದ ಅವುಗಳ ಅರಿವು, ಅದಕ್ಕಾಗಿ ಬೇಕಾದ ಕ್ರಿಯೆಗಳು, ಕಾರಕಗಳು, ಅವುಗಳ ಫಲಗಳು-ಇವುಗಳ ಅರಿವುಗಳು; ಅವುಗಳಿಂದ ಆ (ಅರಿವುಗಳ) ಸ್ಮೃತಿ ಮತ್ತು ಅವುಗಳ ನೆನಪಿನಿಂದ ಮತ್ತು ಒಮ್ಮೆ ಅವುಗಳ ಅರಿವು ಗಳು-ಎಂದೀ (ಕ್ರಮದಿಂದ) ಹೊರಗಿನ ಮತ್ತು ಒಳಗಿನ (ಭಾವಗಳನ್ನು) ಒಂದ ಕೊಂದು ನಿಮಿತ್ತವೆಂದೂ ನೈಮಿತ್ತಿಕವೆಂದೂ ಹಲವು ಬಗೆಯಾಗಿ ಕಲ್ಪಿಸುತ್ತಾನೆ¹ (ಎಂದರ್ಥ).

ಜೀವಕಲ್ಪನೆಗೆ ಹೇತು ಆತ್ಮನನ್ನು ಅರಿಯದಿರುವದೇ

(ಭಾಷ್ಯ)

೧೦೨. ತತ್ರ ಜೀವಕಲ್ಪನಾ ಸರ್ವಕಲ್ಪನಾಮೂಲವ್ ಇತ್ಯುಕ್ತಮ್ | ಸೈವ ಜೀವಕಲ್ಪನಾ ಕೆಂನಿವಿತ್ತಾ ಇತಿ ? ದೃಷ್ಟಾಂತೇನ ಪ್ರತಿಪಾದಯತಿ—

(ಭಾಷ್ಯಾರ್ಥ)

ಇಲ್ಲಿ ಜೀವ (ನೆಂದು) ಕಲ್ಪಿಸಿಕೊಂಡಿರುವದು ಎಲ್ಲಾ ಕಲ್ಪನೆಗಳಿಗೂ ಮೂಲವು ಎಂದು ಹೇಳಿದೆ (ಯಷ್ಟೆ); ಆ ಜೀವಕಲ್ಪನೆಯೇ (ಮೊದಲು) ಯಾವ ನಿಮಿತ್ತದಿಂದ (ಆಗಿರುತ್ತದೆ) ? ಎಂದರೆ (ಇದನ್ನು) ದೃಷ್ಟಾಂತದಿಂದ ತಿಳಿಸುತ್ತಾರೆ:—

ಅನಿಶ್ಚಿತಾ ಯಥಾ ರಜ್ಜುರಸ್ಥಕಾರೇ ವಿಕಲ್ಪಿತಾ |

ಸರ್ಪಧಾರಾದಿಭಿರ್ಭಾವೈಸ್ತದ್ವದಾತ್ಮಾ ವಿಕಲ್ಪಿತಃ

|| ೧೧ ||

೧೧. ಅನಿಶ್ಚಿತವಾದ ಹಗ್ಗವು ಹೇಗೆ ಕತ್ತಲೆಯಲ್ಲಿ ಹಾವು, (ನೀರಿನ) ಕೋಡಿ-ಮುಂತಾದ ಭಾವಗಳೆಂದು ವಿಕಲ್ಪಿತವಾಗುವದೋ ಅದರಂತೆ ಆತ್ಮನು ವಿಕಲ್ಪಿತ (ನಾಗಿರುತ್ತಾನೆ).

1. ಊಟದ ಅನುಭವ, ಅದರಿಂದ ತೃಪ್ತಿಯ ಅನುಭವ, ಬಳಿಕ ಊಟವು ತೃಪ್ತಿಗೆ ಹೇತು, ತೃಪ್ತಿಯು ಅದರ ಫಲ ಎಂಬ ಅರಿವು, ಆ ಅರಿವಿನಿಂದ ಊಟಕ್ಕೆ ಪ್ರಯತ್ನ ಮತ್ತು ಅರಿವುನೆನಪುಗಳು-ಎಲ್ಲವೂ ಕಲ್ಪಿತವಾಗಿಯೇ ಆಗುವವು. ಕನಸಿನ ನಿಮಿತ್ತನೈಮಿತ್ತಿಕ ಭಾವದಂತೆಯೇ ಇದು. ಸತ್ಯವಾದ ನಿಮಿತ್ತವು ಯಾವದೂ ಇರಬೇಕಾದದ್ದಿಲ್ಲ. ಜೀವನಿಂದ ಹಿಡಿದು ಎಲ್ಲವೂ ಕಲ್ಪಿತವೇ ಎಂದು ಭಾವ.

(ಭಾಷ್ಯ)

೧೦೩. ಯಥಾ ಲೋಕೇ ಸ್ವೇನ ರೂಪೇಣ ಅನಿಶ್ಚಿತಾ ಅನನಧಾರಿತಾ ಏವ ಮೇವ ಇತಿ ರಜ್ಜುಃ ಮನ್ದಾನ್ದಕಾರೇ | ಕಿಮ್ ? ಸರ್ಪಃ, ಉದಕಧಾರಾ, ದಣ್ಣ ಇತಿ ವಾ ಅನೇಕಥಾ ವಿಕಲ್ಪಿತಾ ಭವತಿ ಪೂರ್ವಂ ಸ್ವರೂಪಾನಿಶ್ಚಯನಿಮಿತ್ತಮ್ | ಯದಿ ಹಿ ಪೂರ್ವಮೇವ ರಜ್ಜುಃ ಸ್ವರೂಪೇಣ ನಿಶ್ಚಿತಾ ಸ್ಯಾತ್ ನ ಸರ್ಪಾದಿವಿಕಲ್ಪಃ ಅಭವಿಸ್ಯತ್ | ಯಥಾ ಸ್ವಹಸ್ತಾಙ್ಗುಲ್ಯಾದಿಸು | (ಯಥಾ)¹ ಏಷ ದೃಷ್ಟಾಂತಃ ತದ್ವತ್ ಹೇತುಫಲಾದಿಸಂಸಾರಧರ್ಮಾನರ್ಥವಿಲಕ್ಷಣತಯಾ ಸ್ವೇನ ವಿಶುದ್ಧವಿಜ್ಞಪ್ತಿಮಾತ್ರ ಸತ್ತಾದ್ವಯರೂಪೇಣ ಅನಿಶ್ಚಿತತ್ವಾತ್ ಜೀವಪ್ರಾಣಾದ್ಯನನ್ತಭಾವಭೇದೈಃ ಆತ್ಮಾ ವಿಕಲ್ಪಿತಃ ಇತ್ಯೇಷ ಸರ್ವೋಪನಿಷದಾಂ ಸಿದ್ಧಾಂತಃ ||—

(ಭಾಷ್ಯಾರ್ಥ)

ಹೇಗೆ ಲೋಕದಲ್ಲಿ ತನ್ನ ರೂಪದಿಂದ ನಿಶ್ಚಯವಾಗದೆ ಇರುವ, ಹೀಗೆಯೇ (ಸರಿ) ಎಂದು ಗೊತ್ತಾಗದೆ ಇರುವ, ಹಗ್ಗವು ನಸುಗತ್ತಲೆಯಲ್ಲಿ-ಏನು ? (ಎಂದರೆ) ಹಾವು, ನೀರಿನಕೋಡಿ, ಅಥವಾ ಕೋಲು ಎಂದು (ಅದರ) ಸ್ವರೂಪವನ್ನು ಮೊದಲು ನಿಶ್ಚಯಿಸಿಕೊಳ್ಳದೆ ಇರುವ ನಿಮಿತ್ತದಿಂದ² ಒಲುಬಗೆಯಿಂದ ವಿಕಲ್ಪಿತವಾಗಿರುತ್ತದೆಯೋ. ಮೊದಲೇ ಹಗ್ಗವನ್ನು ಸ್ವರೂಪದಿಂದ ನಿಶ್ಚಯಿಸಿಕೊಂಡಿದ್ದರೆ, ಹಾವು (ಎಂದು) ಮುಂತಾದ ವಿಕಲ್ಪವು ಆಗುತ್ತಲೇ ಇರಲಿಲ್ಲ; ಉದಾಹರಣೆಗೆ ತನ್ನ ಕೈಬೆರಳು ಮುಂತಾದ್ದರಲ್ಲಿ (ಈ ವಿಕಲ್ಪವಾಗುವದಿಲ್ಲ). ಅಲ್ಲವೆ? ಈ ದೃಷ್ಟಾಂತವು (ಹೇಗೋ), ಅದರಂತೆ ಹೇತು, ಫಲ-ಮುಂತಾದ ಸಂಸಾರಧರ್ಮಗಳೆಂಬ ಅನರ್ಥಕ್ಕಿಂತ ವಿಲಕ್ಷಣವಾಗಿರುವ ಬಹುಶುದ್ಧವಾದ ಬರಿಯ ಚೈತನ್ಯವೂ ತನಗೆರಡನೆಯದಿಲ್ಲದ್ದೂ

1. ಈ ಮಾತು ಇಲ್ಲಿರಬೇಕೆಂದು ತೋರುತ್ತದೆ “ಯಥಾ” ಇಲ್ಲದೆಯೇ ವ್ಯಾಖ್ಯಾನಪಾಠ.

2. ಹಾವು ಮುಂತಾದವು ತೋರುವದಕ್ಕೆ ನಿಮಿತ್ತವೇನೆಂದು ಪ್ರಶ್ನೆ, ಹಗ್ಗದ ನಿಶ್ಚಯ ನಿಲ್ಲದಾಗಲೆಲ್ಲ ಹಾವು ತೋರಬೇಕೆಂಬ ಅಥವಾ ಹಾವೇ ತೋರಬೇಕೆಂಬ ನಿಯಮವೇನೂ ಇಲ್ಲ. ಈಚಿನ ವೇದಾಂತಿಗಳು ಕೆಲವರು ಹಾವೇ ಮುಂತಾದದ್ದಕ್ಕೆ ಹಗ್ಗದಲ್ಲಿರುವ ಚೈತನ್ಯವನ್ನಾಶ್ರಯಿಸಿರುವ ಅವಿದ್ಯೆಯೆಂಬುದು ಉಪಾದಾನಕಾರಣವೆಂದು ಕಲ್ಪಿಸಿರುತ್ತಾರೆ; ಈ ಪ್ರಕ್ರಿಯೆಯು ವೇದಾಂತಸಿದ್ಧಾಂತಕ್ಕೆ ಅಪ್ರಕೃತವೂ ಭಾಷ್ಯಕಾರಿಕೆಗಳಿಗೆ ಹೊರಚ್ಚಾದದ್ದೂ ಆಗಿರುತ್ತದೆ. ಒಳಿಕೆಯನ್ನು ನೋಡಿ.

(ಆದ) ತನ್ನ ರೂಪದಿಂದ ನಿಶ್ಚಯವಾಗದೆ ಇರುವುದರಿಂದ ಜೀವನು¹ ಪ್ರಾಣನು? - ಎಂದು ಮುಂತಾಗಿ ಲೆಕ್ಕವಿಲ್ಲದಷ್ಟು ಭಾವವಿಶೇಷಗಳ ರೂಪದಿಂದ ಆತ್ಮನು ವಿಕಲ್ಪಿತ ಸಾಗಿರುತ್ತಾನೆ. ಹೀಗೆಂಬುದೇ ಎಲ್ಲಾ ಉಪನಿಷತ್ತುಗಳ ಸಿದ್ಧಾಂತವು.³

ಸರ್ವಕಲ್ಪನಾನಿವೃತ್ತಿಯು ಜ್ಞಾನದ ಫಲ

ನಿಶ್ಚಿತಾಯಾಂ ಯಥಾ ರಜ್ಜ್ವಾಂ ವಿಕಲ್ಪೋ ವಿನಿವರ್ತತೇ |

ರಜ್ಜುರೇನೇತಿ ಚಾದ್ವೈತಂ ತದ್ವದಾತ್ಮವಿನಿಶ್ಚಯಃ || ೧೮ ||

೧೮. ಹಗ್ಗವು ನಿಶ್ಚಯವಾಗಲು ಹೇಗೆ ವಿಕಲ್ಪವು ಹೋಗಿಬಿಡುವದೋ, ಹಗ್ಗವೇ ಎಂದು ಅದ್ವೈತ(ವಾಗಿ) ಬಿಡುವದೋ, ಅದರಂತೆಯೇ ಆತ್ಮವಿನಿಶ್ಚಯವು.

(ಭಾಷ್ಯ)

೧೦೪. ರಜ್ಜುರೇವ ಇತಿ ನಿಶ್ಚಯೇ ಸರ್ವವಿಕಲ್ಪನಿವೃತ್ತೌ ರಜ್ಜುರೇವ ಇತಿ ಚ ಅದ್ವೈತಂ ಯಥಾ ತಥಾ “ನೇತಿ ನೇತಿ” (ಬೃ. ೪-೪-೨೨) ಇತಿ ಸರ್ವಸಂಸಾರ ಧರ್ಮಶೂನ್ಯಪ್ರತಿಸಾದಕಶಾಸ್ತ್ರಜನಿತವಿಜ್ಞಾನಸೂರ್ಯಾರೋಹಕೃತಾತ್ಮವಿನಿಶ್ಚಯಃ | “ಆತ್ಮೈವೇದಂ ಸರ್ವಮ್” (ಛಾಂ. ೭-೨೫-೨) “ಅಪೂರ್ವಮನಪರಮನನ್ತರಮ ಬಾಹ್ಯಮ್” (ಬೃ. ೨-೫-೧೯) “ಸಬಾಹ್ಯಾಭ್ಯಂತರೋ ಹ್ಯಜಃ” (ಮುಂ. ೨-೧-೨) “ಅಜರೋಽನುರೋಽಮೃತೋಽಭಯಃ” (ಬೃ. ೪-೪-೨೫) ಏಕ ಏವಾದ್ವಯಃ ಇತಿ ||

(ಭಾಷ್ಯಾರ್ಥ)

ಇದು ಹಗ್ಗವೇ (ಸರಿ) ಎಂದು ನಿಶ್ಚಯವಾಗಲು ಎಲ್ಲಾ ವಿಕಲ್ಪಗಳೂ ತೊಲಗಲಾಗಿ ಹಗ್ಗ(ವೊಂ)ದೇ ಎಂದು ಹೇಗೆ ಅದ್ವೈತವಾಗುತ್ತದೆಯೋ ಹಾಗೆಯೇ⁴ “ಇದಲ್ಲ, ಇದಲ್ಲ” (ಬೃ. ೪-೪-೨೨) ಎಂದು ಯಾವ ಸಂಸಾರ

1. ಕರ್ತೃಭೋಕ್ತೃರೂಪನಾದ ಪ್ರಾಣ.

2. ಪ್ರಾಜ್ಞನು.

3. ಅದ್ವಿತೀಯಚೈತನ್ಯರೂಪನಾದ ಆತ್ಮನಲ್ಲಿಯೇ ಜಗತ್ತೆಲ್ಲವೂ ಆಜ್ಞಾನದಿಂದ ತೋರುತ್ತಿರುವದೆಂಬುದೇ ವೇದಾಂತಸಿದ್ಧಾಂತವು ಎಂದರ್ಥ.

4. ಇಲ್ಲಿ ಹಾವು ತೋರದೆ ಹೋಗುವದೆಂಬುದು ದೃಷ್ಟಾಂತದಲ್ಲಿ ವಿನಕ್ಷಿತವಲ್ಲ. ಹಾವೆಂಬ ನಿಶ್ಚಯವು ತೊಲಗುವದೇ ಬೇಕಾದ ಹೋರಿಕೆ.

ಧರ್ಮವೂ (ಇಲ್ಲದ ಆತ್ಮನನ್ನು) ತಿಳಿಸಿಕೊಡುವ ಶಾಸ್ತ್ರದಿಂದ ಹುಟ್ಟಿದ ವಿಜ್ಞಾನವೆಂಬ ಸೂರ್ಯನ ಬೆಳಕಿನಿಂದ ಆಗುವ ಆತ್ಮವಿವಿಕ್ಲಯವು.¹ “ಇದೆಲ್ಲವೂ ಆತ್ಮನೇ” (ಛಾಂ. ೭-೨೫-೨) “ಆ ಈ ಬ್ರಹ್ಮವು ಹಿಂದಿಲ್ಲದ, ಮುಂದಿಲ್ಲದ, ಒಳಗಿಲ್ಲದ, ಹೊರಗಿಲ್ಲದ (ತತ್ತ್ವವು)” (ಬೃ. ೨-೫-೧೯) “ಒಳಗೂ ಹೊರಗೂ ಅಜನಾದವನೇ” (ಮುಂ. ೨-೧-೨) “ಮುಪ್ಪಿಲ್ಲದ, ಸಾವಿಲ್ಲದ, ನಾಶವಾಗುವ ಸ್ವಭಾವವಿಲ್ಲದ, ಅಂಜಕೆಯಿಲ್ಲದ” (ಬೃ-೪-೪-೨೫) ಎರಡನೆಯದಿಲ್ಲದ ಒಬ್ಬನೇ (ಆಗಿರುವನು) ಎಂದು (ಆಗುತ್ತದೆ).

ಆತ್ಮನಲ್ಲಿ ತೋರುವ ವಿಕಲ್ಪಗಳು ಮಾಯಾಮಾತ್ರ

ಪ್ರಾಣಾದಿಭಿರನನ್ತ್ಯಕ್ತ ಭಾವೈರೇತ್ಯರ್ವಿಕಲ್ಪಿತಃ |

ಮಾಯೈಷಾ ತಸ್ಯ ದೇವಸ್ಯ ಯಯಾಯಂ² ಮೋಹಿತಃ ಸ್ವಯಮ್||೧೯||

೧೯. ಪ್ರಾಣನೇ ಮುಂತಾದ ಈ ಲೆಕ್ಕವಿಲ್ಲದಷ್ಟು ಭಾವಗಳಾಗಿ. (ಆತ್ಮನು) ವಿಕಲ್ಪಿತನಾಗಿರುತ್ತಾನೆ. ಇದು ಆ ದೇವನ ಮಾಯೆ ; ಅದರಿಂದ ಇವನು ತಾನೇ ಮೋಹಿತನಾಗಿರುತ್ತಾನೆ.

(ಭಾಷ್ಯ)

೧೦೫. ಯದಿ ಆತ್ಮಾ ಏಕ ಏವ ಇತಿ ನಿಶ್ಚಯಃ, ಕಥಂ ಪ್ರಾಣಾದಿಭಿಃ ಅನನ್ತ್ಯೈಃ ಭಾವೈಃ ಏತ್ಯೈಃ ಸಂಸಾರಲಕ್ಷಣೈಃ ವಿಕಲ್ಪಿತಃ ಇತಿ ? ಉಚ್ಯತೇ | ಶೃಣು | ಮಾಯಾ ಏಷಾ ತಸ್ಯ ಆತ್ಮನಃ ದೇವಸ್ಯ | ಯಥಾ ಮಾಯಾವಿನಾ ಪಿಹಿತಾ ಮಾಯಾ ಗಗನಮ್ ಅತಿವಿಮಲಂ ಕುಸುಮಿತ್ಯೈಃ ಸಸಲಾಶೈಃ ತರುಭಿಃ ಅರ್ಕೀರ್ಣಮಿವ ಕರೋತಿ ತಥಾ ಇಯಮಪಿ ದೇವಸ್ಯ ಮಾಯಾ ಯಯಾ ಅಯಂ ಸ್ವಯಮಪಿ ಮೋಹಿತ ಇವ ಮೋಹಿತೋ ಭವತಿ | “ಮನು ಮಾಯಾ ದುರತ್ಯಯಾ” (ಗೀ. ೭-೧೪) ಇತ್ಯುಕ್ತಮ್ ||

(ಭಾಷ್ಯಾರ್ಥ)

(ಅಕ್ಷೇಪ):—ಆತ್ಮನೊಬ್ಬನೇ ಸತ್ಯವು ಎಂಬುದೇ ನಿಶ್ಚಯವಾದರೆ ಪ್ರಾಣನೇ ಮೊದಲಾದ ಸಂಸಾರರೂಪವಾದ ಈ ಲೆಕ್ಕವಿಲ್ಲದಷ್ಟು ಭಾವಗಳಾಗಿ (ಅವನು) ವಿಕಲ್ಪಿತನಾಗಿರುವುದು ಹೇಗೆ?

1. ಈ ನಿಶ್ಚಯವಾಗುವಾಗ ಯಾವದೊಂದೂ ಹೊಸದಾಗಿ ಬರುವದಿಲ್ಲ, ಯಾವದೊಂದೂ ನಿಜವಾಗಿ ಹೋಗುವದಿಲ್ಲವೆಂಬುದನ್ನು ಮನಸ್ಸಿನಲ್ಲಿಡಬೇಕು.

2. ಈ ವಾ|| ಮೈ|| ಸಾಠವೇ ಭಾಷ್ಯಸಮ್ಮತವಾಗಿರುವಂತೆ ಕಾಣುತ್ತದೆ.

(ಪರಿಹಾರ):—ಹೇಳುತ್ತೇನೆ, ಕೇಳು. ಇದು ಆ ಆತ್ಮನೆಂಬ ದೇವನ ಮಾಯೆಯು. ಹೇಗೆ ಮಾಯಾವಿಯು ಮಾಡಿದ ಮಾಯೆಯು ಬಹು ನಿರ್ಮಲವಾಗಿರುವ ಆಕಾಶವನ್ನು ಹೂಬಿಟ್ಟು ಎಲೆಗಳಿಂದ ಕೂಡಿದ ಮರಗಳು ತುಂಬಿಕೊಂಡಿರುವಂತೆ (ಕಾಣುವ ಹಾಗೆ) ಮಾಡುವದೋ ಹಾಗೆ ದೇವನ ಈ ಮಾಯೆಯೂ (ಮಾಡಿರುತ್ತದೆ). ಇದರಿಂದ ಈ (ಆತ್ಮನು) ತಾನೂ ಮೋಹಿತನಾಗಿರುತ್ತಾನೆ, ಮೋಹಿತನಾದಂತೆ (ಕಾಣುತ್ತಾನೆ). “ನನ್ನ ಮಾಯೆಯು ದಾಟುವದಕ್ಕೆ ಕಷ್ಟವಾದದ್ದು” (ಗೀ. ೭-೧೪) ಎಂದು (ಭಗವಂತನಿಂದಲೂ) ಉಕ್ತವಾಗಿದೆ.

ಆತ್ಮನಲ್ಲಿ ವಾದಿಗಳ ಕಲ್ಪನೆಗಳು

ಪ್ರಾಣ ಇತಿ ಪ್ರಾಣವಿದೋ ಭೂತಾನೀತಿ ಚ ತದ್ವಿದಃ ।

ಗುಣಾ ಇತಿ ಗುಣವಿದಸ್ತತ್ಪ್ರಾಣೀತಿ ಚ ತದ್ವಿದಃ ॥ ೨೦ ॥

೨೦. ಪ್ರಾಣನೆಂದು ಪ್ರಾಣನನ್ನು ಬಲ್ಲವರು¹; ಮತ್ತು ಭೂತಗಳೆಂದು ಅವನ್ನು ಬಲ್ಲವರು; ಗುಣಗಳು ಎಂದು ಗುಣಗಳನ್ನು ಬಲ್ಲವರು; ಮತ್ತು ತತ್ತ್ವಗಳು ಎಂದು ಅವನ್ನು ಬಲ್ಲವರು.

ಸಾದಾ ಇತಿ ಸಾದವಿದೋ ವಿಷಯಾ ಇತಿ ತದ್ವಿದಃ ।

ಲೋಕಾ ಇತಿ ಲೋಕವಿದೋ ದೇವಾ ಇತಿ ಚ ತದ್ವಿದಃ ॥ ೨೧ ॥

೨೧. ಸಾದಗಳೆಂದು ಸಾದಗಳನ್ನು ಬಲ್ಲವರು; ವಿಷಯಗಳು ಎಂದು ಅವನ್ನು ಬಲ್ಲವರು; ಲೋಕಗಳು ಎಂದು ಲೋಕಗಳನ್ನು ಬಲ್ಲವರು; ಮತ್ತು ದೇವತೆಗಳು ಎಂದು ಅವರನ್ನು ಬಲ್ಲವರು.

ವೇದಾ ಇತಿ ವೇದವಿದೋ ಯಜ್ಞಾ ಇತಿ ಚ ತದ್ವಿದಃ ।

ಭೋಕ್ತೇತಿ ಚ ಭೋಕ್ತೃವಿದೋ ಭೋಜ್ಯಮಿತಿ ಚ ತದ್ವಿದಃ ॥ ೨೨ ॥

೨೨. ವೇದಗಳು ಎಂದು ವೇದಗಳನ್ನು ಬಲ್ಲವರು; ಮತ್ತು ಯಜ್ಞಗಳು ಎಂದು ಅವನ್ನು ಬಲ್ಲವರು; ಭೋಕ್ತೃ ಎಂದು ಭೋಕ್ತೃವನ್ನು ಬಲ್ಲವರು; ಭೋಜ್ಯವು ಎಂದು ಅದನ್ನು ಬಲ್ಲವರು.

1. “ಪ್ರಾಣನೆಂದರೆ ಹಿರಣ್ಯಗರ್ಭನು, ಅಥವಾ ತಟಸ್ಥೇಶ್ವರನು” ಎಂಬ ಅ|| ವ್ಯಾಖ್ಯಾನವು ಭಾಷ್ಯವಿರುದ್ಧ; ಪ್ರಾಣನೆಂದರೆ ಪ್ರಾಜ್ಞನು ಎಂದು ಮುಂದೆ ಭಾಷ್ಯದಲ್ಲೇ ಇದೆ.

ಸೂಕ್ಷ್ಮ ಇತಿ ಸೂಕ್ಷ್ಮವಿದಃ ಸ್ಥೂಲ ಇತಿ ಚ ತದ್ವಿದಃ |

ಮೂರ್ತ ಇತಿ ಮೂರ್ತವಿದೋಃ ಮೂರ್ತ ಇತಿ ಚ ತದ್ವಿದಃ || ೨೩ ||

೨೩. ಸೂಕ್ಷ್ಮನೆಂದು ಸೂಕ್ಷ್ಮವನ್ನು ಬಲ್ಲವರು, ಮತ್ತು ಸ್ಥೂಲನೆಂದು ಅದನ್ನು ಬಲ್ಲವರು. ಮೂರ್ತನೆಂದು ಮೂರ್ತವನ್ನು ಬಲ್ಲವರು, ಮತ್ತು ಅಮೂರ್ತನೆಂದು ಅದನ್ನು ಬಲ್ಲವರು.

ಕಾಲ ಇತಿ ಕಾಲವಿದೋ ದಿಶ ಇತಿ ಚ ತದ್ವಿದಃ |

ವಾದಾ ಇತಿ ವಾದವಿದೋ ಭುವನಾನೀತಿ ತದ್ವಿದಃ || ೨೪ ||

೨೪. ಕಾಲವೆಂದು ಕಾಲವನ್ನು ಬಲ್ಲವರು, ಮತ್ತು ದಿಕ್ಕುಗಳೆಂದು ಅವನ್ನು ಬಲ್ಲವರು, ವಾದಗಳು ಎಂದು ವಾದವನ್ನು ಬಲ್ಲವರು, ಭುವನಗಳು ಎಂದು ಅವನ್ನು ಬಲ್ಲವರು.

ಮನ ಇತಿ ಮನೋವಿದೋ ಬುದ್ಧಿರಿತಿ ಚ ತದ್ವಿದಃ |

ಚಿತ್ತಮಿತಿ ಚಿತ್ತವಿದೋ ಧರ್ಮಾಧರ್ಮಾ ಚ ತದ್ವಿದಃ || ೨೫ ||

೨೫. ಮನಸ್ಸೆಂದು ಮನಸ್ಸನ್ನು ಬಲ್ಲವರು, ಮತ್ತು ಬುದ್ಧಿ ಎಂದು ಅದನ್ನು ಬಲ್ಲವರು. ಚಿತ್ತವು ಎಂದು ಚಿತ್ತವನ್ನು ಬಲ್ಲವರು, ಮತ್ತು ಧರ್ಮಾಧರ್ಮಗಳು ಎಂದು ಅವನ್ನು ಬಲ್ಲವರು.

ಪಿಶ್ಚಾವಿಂಶಕ ಇತ್ಯೇಕೇ ಸದ್ವಿಂಶ ಇತಿ ಚಾಪರೇ |

ಏಕತ್ರಂಶಕ ಇತ್ಯಾಹುರನನ್ತ ಇತಿ ಚಾಪರೇ || ೨೬ ||

೨೬. ಇಪ್ಪತ್ತೈದನೆಯವನೆಂದು¹ ಕೆಲವರು ; ಇಪ್ಪತ್ತಾರನೆಯವನೆಂದು² ಮತ್ತೆ ಕೆಲವರು ; ಮೂವತ್ತೊಂದನೆಯವನೆಂದು³ (ಕೆಲವರು) ಹೇಳುವರು ; ಅನಂತನು ಎಂದೂ ಕೆಲವರು.

1. ಮೂಲಪ್ರಕೃತಿ ; ಮಹತ್ತು ; ಅಹಂಕಾರ, ತನ್ಮಾತ್ರಗಳು ಐದು-ಎಂಬ ಏಳು ಪ್ರಕೃತಿವಿಭಿನ್ನಗಳು ; ಜ್ಞಾನೇಂದ್ರಿಯಗಳು, ಕರ್ಮೇಂದ್ರಿಯಗಳು ವಿಷಯಗಳು, ಮನಸ್ಸು ಹೀಗೆ ಹದಿನಾರು ವಿಕಾರಗಳು. ಈ ಇಪ್ಪತ್ತನಾಲ್ಕಕ್ಕಿಂತ ಬೇರೆಯಾದ್ದರಿಂದ ಪುರುಷನು ಇಪ್ಪತ್ತೈದನೆಯವನು-ಎಂದು ಸಾಂಖ್ಯರು.

2. ಸಾಂಖ್ಯರ ತತ್ತ್ವಗಳಿಗಿಂತ ಬೇರೆಯಾದ ಈಶ್ವರನು ಇಪ್ಪತ್ತಾರನೆಯವನು ಎಂದು ಸಾಕಂಚಲಯೋಗಿಗಳು.

3. ಇದು ಸಾಕುಪಕರ ಮಹವು :- ಇವರ ಮತದಂತೆ ರಾಗ, ಅವಿದ್ಯೆ, ನಿಯತಿ, ಕಾಲ, ಕಲಾ, ಮಾಯಾ, ಇವು ಸೇರಿ ಮೂವತ್ತೊಂದು ಎಂದು ಅ|| ವ್ಯಾಖ್ಯಾನ. ಭೋಜನದೇವಕೃತ ತತ್ತ್ವಪ್ರಕಾಶಿಕೆಯಲ್ಲಿ (೨೧-೨೩) ಹೇಳಿರುವ ತತ್ತ್ವಗಳೂ ಮೂವತ್ತೊಂದಿವೆ.

ಲೋಕಾಂಲೋಕವಿದಃ ಪ್ರಾಹುರಾಶ್ರಮಾ ಇತಿ ತದ್ವಿದಃ |

ಸ್ಥಿತಿಪುಂಸಪುಂಸಕಂ ಲೈಜ್ಞಃ ಪರಾಪರಮುಘಾಪರೇ || ೨೭ ||

೨೭. ಜನರೆಂದು ಜನವನ್ನು ಬಲ್ಲವರೂ, ಆಶ್ರಮಗಳು ಎಂದು ಅವನ್ನು ಬಲ್ಲವರೂ, ಹೆಣ್ಣು, ಗಂಡು, ನಪುಂಸಕ-ಎಂದು ಲಿಂಗವನ್ನು ಬಲ್ಲವರೂ, ಪರಾಪರವೆಂದು ಮತ್ತೆ ಕೆಲವರೂ (ಹೇಳುವರು).

ಸೃಷ್ಟಿರಿತಿ ಸೃಷ್ಟಿನಿದೋ ಲಯ ಇತಿ ಚ ತದ್ವಿದಃ |

ಸ್ಥಿತಿರಿತಿ ಸ್ಥಿತಿವಿದಃ ಸರ್ವೇ ಚೇಹ ತು ಸರ್ವದಾ || ೨೮ ||

೨೮. ಸೃಷ್ಟಿ ಎಂದು ಸೃಷ್ಟಿಯನ್ನು ಬಲ್ಲವರೂ, ಲಯವೆಂದು ಅದನ್ನು ಬಲ್ಲವರೂ, ಸ್ಥಿತಿ ಎಂದು ಸ್ಥಿತಿಯನ್ನು ಬಲ್ಲವರೂ (ಹೇಳುವರು). ಆದರೆ (ಇವು) ಎಲ್ಲವೂ ಯಾವಾಗಲೂ ಈ (ಆತ್ಮ)ನಲ್ಲಿ (ಕಲ್ಪಿತವಾಗಿರುತ್ತವೆ).

(ಭಾಷ್ಯ)

೧೦೬. ಪ್ರಾಣಃ ಪ್ರಾಜ್ಞಃ ಬೀಜಾತ್ಮಾ | ತತ್ಪ್ರಾಯಭೇದಾ ಹಿ ಇತರೇ ಸ್ಥಿತ್ಯೆಂತಾಃ, ಅನ್ಯೇ ಚ ಸರ್ವೇ ಲೌಕಿಕಾಃ | ಸರ್ವಪ್ರಾಣಿಪರಿಕಲ್ಪಿತಾ ಭೇದಾಃ ರಜ್ಜ್ವಾಮಿವ ಸರ್ವಾದಯಃ ತಚ್ಚೂನ್ಯೇ ಆತ್ಮನಿ ಆತ್ಮಸ್ವರೂಪಾನಿಶ್ಚಯಹೇತೋಃ ಅವಿದ್ಯಯಾ ಕಲ್ಪಿತಾಃ ಇತಿ ಪಿಣ್ಡೀಕೃತೋಽರ್ಥಃ | ಪ್ರಾಣಾದಿಬ್ಲೋಕಾನಾಂ ಪ್ರತ್ಯೇಕಂ ಪದಾರ್ಥವ್ಯಾಖ್ಯಾನೇ ಫಲ್ಗುಪ್ರಯೋಜನತ್ವಾತ್ ಸಿದ್ಧಪದಾರ್ಥತ್ವಾಚ್ಚ ಯತ್ನೋ ನ ಕೃತಃ ||

(ಭಾಷ್ಯಾರ್ಥ)

ಪ್ರಾಣನು ಎಂದರೆ ಪ್ರಾಜ್ಞನು, ಬೀಜಾತ್ಮನು,^೧ ಏಕೆಂದರೆ ಸ್ಥಿತಿ ಎಂಬವರೆಗೆ (ಹೇಳಿರುವ) ಉಳಿದ (ಭಾವಗಳೂ), ಮತ್ತು ಬೇರೆಯಾದ ಲೌಕಿಕಭಾವಗಳೂ,^೨ ಎಲ್ಲವೂ ಅವನ ಕಾರ್ಯವಿಶೇಷಗಳೇ (ಆಗಿವೆ). ಸರ್ವ ಜೀವರೂ ಕಲ್ಪಿಸಿರುವ

1. " ಪಿಣ್ಡಿತೋ " ವಾ ||

2. ಆಗಮಪ್ರಕರಣದಲ್ಲಿ ಪ್ರಾಜ್ಞ ; ಅನ್ಯಾಕೃತ-ಎರಡೂ ಒಂದೇ ಎಂದು ವರ್ಣಿಸಿದ ಆತ್ಮಸ್ವರೂಪವು.

3. ಶಾಸ್ತ್ರೀಯತತ್ತ್ವಗಳಂತೆ ಲೋಕದ ಜನರು ಕಲ್ಪಿಸಿರುವ ಪದಾರ್ಥಗಳೂ ಪ್ರಾಜ್ಞನ ಕಾರ್ಯಗಳೇ ; ಅವೂ ಹೀಗೆಯೇ ಕಲ್ಪಿತ.

ದಗಳು ಹಗ್ಗದಲ್ಲಿ ಹಾವು ಮುಂತಾದವನ್ನು (ಕಲ್ಪಿಸುವಂತೆ) ಇವುಗಳಿಲ್ಲದ ಆತ್ಮ ಸ್ಥಿ ಆತ್ಮಸ್ವರೂಪವನ್ನು ನಿಶ್ಚಯಿಸದೆ ಇರುವದೆಂಬ ಹೇತುವಿನಿಂದ ಅವಿದ್ಯೆಯಿಂದ ವ್ವಿತವಾಗಿವೆ ಎಂಬುದು ಒಟ್ಟರ್ಥವು. 'ಪ್ರಾಣಃ' ಎಂದು ಮುಂತಾಗಿರುವ ಳ್ಲೇಕಗಳಿಗೆ ಒಂದೊಂದಾಗಿ ಪದಾರ್ಥವನ್ನು ವಿವರಿಸುವದರಿಂದ ಪ್ರಯೋಜನವು ಕೈಲ್ಪವಾಗಿರುವದರಿಂದಲೂ, (ಅವುಗಳಲ್ಲಿರುವ) ಪದಗಳ ಅರ್ಥಗಳು ತಿಳಿದೇ ರುವದರಿಂದಲೂ (ಆ ವ್ಯಾಖ್ಯಾನಕ್ಕಾಗಿ ನಾವು) ಪ್ರಯತ್ನವನ್ನು ಮಾಡಲಿಲ್ಲ.

ಯಂ ಭಾವಂ ದರ್ಶಯೇದ್ಯಸ್ಯ ತಂ ಭಾವಂ ಸ ತು ಪಶ್ಯತಿ |

ತಂ ಚಾವತಿ ಸ ಭೂತ್ವಾಸೌ ತದ್ಗ್ರಹಃ ಸಮುಪೈತಿ ತಮ್ || ೨೯ ||

೨೯. ಯಾವನಿಗೆ ಯಾವ ಭಾವವನ್ನು ತೋರಿಸುತ್ತಾನೋ ಭಾವವನ್ನೇ ಅವನು ಕಾಣುತ್ತಾನೆ. ಮತ್ತು ಅದು ಈ (ಆತ್ಮ)ನಾಗಿ ವನನ್ನು ಕಾಪಾಡಿಕೊಳ್ಳುತ್ತದೆ; ಅದರ ಗ್ರಹಣೆಯು ಅವನನ್ನು ಬಂದು ರಿಕೊಳ್ಳುತ್ತದೆ.

(ಭಾಷ್ಯ)

೧೦೭. ಕಿಂ ಬಹುನಾ? ಪ್ರಾಣಾದೀನಾಮ್ ಅನ್ಯತಮಮ್ ಉಕ್ತಮ್ ನುಕ್ತಂ ವಾ ಅನ್ಯಂ ಯಂ¹ ಭಾವಂ ಪದಾರ್ಥಂ ದರ್ಶಯೇತ್ ಯಸ್ಯ ಆಚಾರ್ಯಃ ನ್ಯೋ ವಾ ಅಪ್ತಃ ಇದಮೇವ ತತ್ತ್ವಮ್ ಇತಿ ಸಃ ತಂ ಭಾವಮ್ ಆತ್ಮಭೂತಂ ಶ್ಯತಿ 'ಅಯಮ್ ಅಹಮ್' ಇತಿ ವಾ 'ಮಮ' ಇತಿ ವಾ | ತಂ ಚ ದೃಷ್ಟಾರಂ ಸ ಾವಃ ಅವತಿ | ಯೋ ದರ್ಶಿತೋ ಭಾವಃ ಅಸೌ (ಸ)² ಭೂತ್ವಾ ರಕ್ಷತಿ | ಸ್ವೇನ ತ್ತನಾ ಸರ್ವತಃ ನಿರುಣದ್ಧಿ | ತಸ್ಮಿನ್ ಗ್ರಹಃ ತದ್ಗ್ರಹಃ, ತದಭಿನಿವೇಶಃ ಇದಮೇವ ತ್ತ್ವಮ್ ಇತಿ | ಸಃ ತಂ ಗ್ರಹೀತಾರಂ ಸಮುಪೈತಿ³ ತಸ್ಯ ಆತ್ಮಭಾವಂ ನಿಗಚ್ಛತಿ ತ್ಯರ್ಥಃ ||

1. ಅ|| ಪಾಠದಲ್ಲಿ ಬಿಟ್ಟುಹೋಗಿದೆ.

2. ಅ|| ಪಾಠದಲ್ಲಿಲ್ಲ; ಇಲ್ಲದಿದ್ದರೂ ಸಾಗುತ್ತದೆ.

3. 'ಉಪೈತಿ' ಎಂದಿಷ್ಟೇ ಅಚ್ಚಿನ ಪುಸ್ತಕಗಳಲ್ಲಿದೆ; ಮೂಲದಲ್ಲಿ ಸಮುಪೈತಿ ಂದೇ ಇದೆ; ಇಲ್ಲಿಯೂ ಇತ್ತೆಂದೇ ತೋರುತ್ತದೆ.

(ಭಾಷ್ಯಾರ್ಥ)

ಹೆಚ್ಚು (ಹೇಳಿದ್ದರಿಂದ) ದೇನು? ಮೇಲೆ ಹೇಳಿರುವ ಪ್ರಾಣವೇ ಮುಂತಾದವು ಗಳಲ್ಲಿ ಯಾವದಾದರೊಂದನ್ನು, ಅಥವಾ ಹೇಳದೆ ಇರುವ ಮತ್ತೊಂದನ್ನು, ಯಾವ ಭಾವವನ್ನು ಪದಾರ್ಥವನ್ನು 'ಇದೇ ತತ್ತ್ವವು' ಎಂದು ಯಾವನಿಗೆ ಅರ್ಚಾರ್ಯನೋ¹ ಅಥವಾ ಮತ್ತೆ ಯಾವನಾದರೊಬ್ಬ ಅಪ್ತನೋ,² ತೋರಿಸಿ ಕೊಡುವನೋ ಅವನು ಆ ಭಾವವನ್ನು ಇದು ನಾನೆಂದೋ ನನ್ನದೆಂದೋ³ (ತನ್ನ) ಆತ್ಮನಾಗಿ ಕಾಣುತ್ತಾನೆ. ಮತ್ತು ಆ ಕಂಡವನನ್ನು ಆ ಭಾವವು ಕಾಪಾಡಿಕೊಳ್ಳುತ್ತದೆ, ಯಾವ ಭಾವವನ್ನು ತೋರಿಸುತ್ತೋ ಅದು ಈ (ಆತ್ಮ)ವಾಗಿ (ಅವನನ್ನು) ಭದ್ರವಾಗಿ ಗಿರಿಸಿಕೊಳ್ಳುತ್ತದೆ; ತನ್ನ ರೂಪದಿಂದ (ಇವನನ್ನು) ಎಲ್ಲದರಿಂದ ತಡೆದಿಡುತ್ತದೆ⁴. ತದ್ಗ್ರಹವು ಎಂದರೆ ಅದರ ಗ್ರಹಣೆಯು 'ಇದೇ ತತ್ತ್ವವು' ಎಂದು ಅದರಲ್ಲಿರುವ ಅಭಿಮಾನವು; ಅದು ಆ (ಹಾಗೆ) ಗ್ರಹಿಸಿದವನನ್ನು ಬಂದುಸೇರಿಕೊಳ್ಳುತ್ತದೆ; ಅವನ ಆತ್ಮಭಾವವನ್ನೇ ಹೊಂದಿಬಿಡುತ್ತದೆ⁵ ಎಂದರ್ಥ.

ಆತ್ಮಜ್ಞಾನಿಯೇ ವೇದಾರ್ಥವನ್ನು ಬಲ್ಲವನು

ಏತ್ಯೇರೇಷೋಃಪೃಥಗ್ಭಾವೈಃ ಪೃಥಗೇವೇತಿ ಲಕ್ಷಿತಃ |

ಏವಂ ಯೋ ವೇದ ತತ್ತ್ವೇನ ಕಲ್ಪಯೇತ್ ಸೋಽವಿಶಜ್ಞಿತಃ || ೩೦ ||

೩೦. ಈ ಬೇರೆಯಿಲ್ಲದ ಭಾವಗಳ ರೂಪದಿಂದ ಈ (ಆತ್ಮನು) ಬೇರೆಯೇ ಎಂದು ಕಾಣುತ್ತಿರುವನು. ಹೀಗೆಂದು ಯಾವನು ಇದ್ದದ್ದು ಇದ್ದಂತೆ ಅರಿತುಕೊಂಡಿರುವನೋ ಅವನು ಅಂಜಿಕೆಯಿಲ್ಲದೆ ಕಲ್ಪಿಸುವನು.

1. ತತ್ತ್ವವನ್ನು ತಿಳಿದು ಅದರಂತೆ ನಡೆಯುತ್ತ ಮಿಕ್ಕವರನ್ನೂ ಅದಕ್ಕೆ ಒಲಿಸುವವನು.
2. ತತ್ತ್ವವನ್ನು ಸರಿಯಾಗಿ ತಿಳಿದುಕೊಂಡು ಇತರರಿಗೆ ತಿಳಿಸಬಲ್ಲವನು.
3. ಕಲ್ಪನೆಗಳು ಎರಡು ಬಗೆ, ಇಲ್ಲದ್ದನ್ನು ಇದೆ ಎಂದು ಕಲ್ಪಿಸುವದೊಂದು, ಆ ವಸ್ತು ವಿಗೂ ತನಗೂ ನಿಜವಾಗಿ ಇಲ್ಲದ ಸಂಬಂಧವನ್ನು ಕಲ್ಪಿಸುವದು ಒಂದು.
4. ಮತ್ತೊಂದು ಅಭಿಪ್ರಾಯವು ಸರಿಯಾಗಿರಬಹುದೆಂದು ಭಾವಿಸದಂತೆ ಮಾಡುತ್ತದೆ.
5. ಇದೇ ಸರಿಯೆಂಬ ಭಾವವು ನಿಶ್ಚಿತವಾಗಿದಿಡುತ್ತದೆ.

(ಭಾಷ್ಯ)

೧೦೮. ಏತೈಃ ಪ್ರಾಣಾದಿಭಿಃ ಆತ್ಮನಃ ಅಪೃಥಗ್ಭೂತೈಃ ಅಪೃಥಗ್ಭಾವೈಃ ಏಷಃ ಆತ್ಮಾ ರಜ್ಜುರಿವ ಸರ್ಪಾದಿವಿಕಲ್ಪನಾರೂಪೈಃ ಸೃಥಗೇವ ಇತಿ ಲಕ್ಷಿತಃ ಅಭಿಲಕ್ಷಿತಃ ನಿಶ್ಚಿತಃ ಮೂಢೈಃ ಇತ್ಯರ್ಥಃ | ವಿವೇಕಿನಾಂ ತು ರಜ್ಜ್ವಾಮಿವ ಕಲ್ಪಿತಾಃ ಸರ್ಪಾದಯಃ ನ ಆತ್ಮವ್ಯತಿರೇಕೇಣ ಪ್ರಾಣಾದಯಃ ಸಸ್ತಿ ಇತ್ಯಭಿಪ್ರಾಯಃ | “ಇದಂ ಸರ್ವಂ ಯದಯಮಾತ್ಮಾ” (ಬೃ. ೨-೪-೬) ಇತಿ ಶ್ರುತೇಃ | ಏವಮ್ ಆತ್ಮವ್ಯತಿರೇಕೇಣ ಅಸತ್ತ್ವಂ ರಜ್ಜುಸರ್ಪವತ್ ಆತ್ಮನಿ ಕಲ್ಪಿತಾನಾಮ್ ; ಆತ್ಮಾನಂ ಚ ಕೇವಲಂ ನಿರ್ವಿಕಲ್ಪಂ ಯೋ ವೇದ ತತ್ತ್ವೇನ ಶ್ರುತತಃ ಯುಕ್ತತಶ್ಚ, ಸಃ ಅವಿಶಿಷ್ಟತಃ ವೇದಾರ್ಥಂ ವಿಭಾಗತಃ ಕಲ್ಪಯೇತ್ ಕಲ್ಪಯತಿ ಇತ್ಯರ್ಥಃ, ‘ಇದಮ್ ಏವಂಪರಂ ವಾಕ್ಯಮ್’, ‘ಅದೋಽನ್ಯಪರಮ್’ ಇತಿ | ನ ಹಿ ಅನಧ್ಯಾತ್ಮವಿತ್ ವೇದಾನ್ ಜ್ಞಾತುಂ ಶಕ್ನೋತಿ ತತ್ತ್ವತಃ, “ನ ಹ್ಯನಧ್ಯಾತ್ಮವಿತ್ ಕಶ್ಚಿತ್, ತ್ರಿಯಾಫಲಮುಪಾ ಶ್ನುತೇ” (ಮನು ೬-೮೨) ಇತಿ ಹಿ ಮಾನವಂ ವಚನಮ್ ||

(ಭಾಷ್ಯಾರ್ಥ)

ಈ ಪ್ರಾಣನೇ ಮುಂತಾದ, ಆತ್ಮನಿಗಿಂತ ಬೇರೆಯಲ್ಲದ ಬೇರೆಯಾಗಿ ಇಲ್ಲದಿರುವ ಭಾವಗಳ ರೂಪದಿಂದ ಈ ಆತ್ಮನು ಹಗ್ಗವು ಹಾವು ಮುಂತಾದ ಕಲ್ಪನೆಯ ರೂಪಗಳಿಂದ ಹೇಗೆ (ಕಾಣುತ್ತಿರುವದೋ) ಹಾಗೆ (ನಿಜವಾಗಿ) ಬೇರೆಯಾಗಿಯೇ (ಇರುವನು) ಎಂದು ಮೂಢರಿಗೆ ಕಾಣುತ್ತಿರುವನು, ತೋರುತ್ತಿರುವನು. (ಹಾಗೆಂದು ಅವರು) ನಿಶ್ಚಯಿಸಿರುವರು ಎಂದರ್ಥ. ಆದರೆ ವಿವೇಕಿಗಳ (ಮತದಲ್ಲಿಯೋ)¹ ಎಂದರೆ ಹಗ್ಗದಲ್ಲಿ ಕಲ್ಪಿತನಾಗಿರುವ ಹಾವು ಮುಂತಾದವುಗಳಂತೆ, ಪ್ರಾಣಾದಿಗಳು (ತಮಗೆ ಆಧಾರನಾಗಿರುವ) ಆತ್ಮನನ್ನು ಬಿಟ್ಟು ಇರುವದಿಲ್ಲ ಎಂದು ಅಭಿಪ್ರಾಯ. “ಇದೆಲ್ಲವೂ ಈ ಆತ್ಮನೆಂಬವನೇ” (ಬೃ. ೨-೪-೬) ಎಂಬ ಶ್ರುತಿ (ಇದಕ್ಕೆ) ಪ್ರಮಾಣವು. ಈ ರೀತಿಯಲ್ಲಿ ಆತ್ಮನಲ್ಲಿ ಕಲ್ಪಿತನಾದ (ಪ್ರಾಣಾದಿಗಳು) ಹಗ್ಗದ ಹಾವಿನಂತೆ ಆತ್ಮನನ್ನು ಬಿಟ್ಟು ಇಲ್ಲವೆಂದೂ ಆತ್ಮನೊಬ್ಬನೇ ಯಾವ ವಿಕಲ್ಪವೂ ಇಲ್ಲದವನೆಂದೂ ಯಾವನು ಇದ್ದದ್ದು ಇದ್ದಂತೆ, ಶ್ರುತಿಯಿಂದಲೂ ಯುಕ್ತಿಯಿಂದಲೂ²,

1. ಪರಮಾರ್ಥವನ್ನು ಅಪರಮಾರ್ಥದಿಂದ ವಿಂಗಡಿಸಿಕೊಂಡಿರುವವರು ವಿವೇಕಿಗಳು.

2. ನಸ್ತುತಂತ್ರವಾದ ಜ್ಞಾನವಿಷಯದಲ್ಲಿ ಕರ್ಮದ ವಿಷಯಕ್ಕಿರುವಂತೆ ಬರಿಯ ಶ್ರುತಿಯೇ ಪ್ರಮಾಣವಲ್ಲ, ಅನುಭವತರ್ಕಾದಿಗಳೂ ಬೇಕಾಗುತ್ತದೆ. ಸೂ. ಭಾ. ೧-೧-೨.

ಅರಿತುಕೊಂಡಿರುವನೋ ಅವನು ವೇದಾರ್ಥವನ್ನು (ಯಾವ) ಅಂಜಿಕೆಯೂ ಇಲ್ಲದೆ “ಇದು ಇದರಲ್ಲಿ ತಾತ್ಪರ್ಯವುಳ್ಳ ವಾಕ್ಯವು, ಅದು ಮತ್ತೊಂದರಲ್ಲಿ ತಾತ್ಪರ್ಯವುಳ್ಳದ್ದು” ಎಂದು ವಿಂಗಡಿಸಿ ಕಲ್ಪಿಸಿಯಾನು, ಕಲ್ಪಿಸುತ್ತಾನೆ ಎಂದರ್ಥ. ಅಧ್ಯಾತ್ಮಜ್ಞಾನಿಯಲ್ಲದವನು ಯಾವನೂ ನಿಜವಾದ ವೇದಾರ್ಥವನ್ನು ಅರಿತುಕೊಳ್ಳಲಾರನಷ್ಟೆ. “ಅಧ್ಯಾತ್ಮಜ್ಞಾನಿಯಲ್ಲದವನು ಯಾವನೂ ಕ್ರಿಯೆಯ ಫಲವನ್ನು ಪಡೆದುಕೊಳ್ಳುವ ದಿಲ್ಲ” (ಮನು. ೬-೮೨) ಎಂದಲ್ಲವೆ, ಮನುವಿನ ವಚನವು! ?

ದ್ವೈತಮಿಥ್ಯಾತ್ವಕ್ಕೆ ವೇದಾಂತಪ್ರಮಾಣ

(ಭಾಷ್ಯ)

೧೦೯. ಯದೇತತ್ ದ್ವೈತಸ್ಯ ಅಸತ್ತ್ವಮ್ ಉಕ್ತಂ ಯುಕ್ತೀತಃ, ತದೇತತ್ ವೇದಾನ್ತಪ್ರಮಾಣಾವಗತಮ್ ಇತ್ಯಾಹ—

(ಭಾಷ್ಯಾರ್ಥ)

ದ್ವೈತವು ಹುಸಿ ಎಂದು ಯುಕ್ತಿಯಿಂದ ಹೇಳಿದೆಯಷ್ಟೆ, ಆ ಇದು ವೇದಾಂತವೆಂಬ ಪ್ರಮಾಣದಿಂದ ನಿಶ್ಚಿತವಾದದ್ದು ಎಂದು ಹೇಳುತ್ತಾರೆ.

ಸ್ವಪ್ನಮಾಯೇ ಯಥಾ ದೃಷ್ಟೇ ಗಂಧರ್ವನಗರಂ ಯಥಾ ।

ತಥಾ ವಿಶ್ವಮಿದಂ ದೃಷ್ಟಂ ನೇದಾನ್ತೇಷು ವಿಚಕ್ಷಣೈಃ ॥ ೩೧ ॥

೩೧. ಕನಸುಮಾಯೆಗಳು ಹೇಗೆ ಕಂಡುಬಂದಿರುವವೋ, ಗಂಧರ್ವನಗರವು ಹೇಗೆ (ಕಂಡುಬಂದಿರುವದೋ), ಹಾಗೆ ಈ ವಿಶ್ವವು ವಿಚಕ್ಷಣರಿಗೆ ವೇದಾಂತಗಳಲ್ಲಿ ಕಂಡು ಬಂದಿರುವದು.

(ಭಾಷ್ಯ)

೧೧೦. ಸ್ವಪ್ನಶ್ಚ ಮಾಯಾ ಚ ಸ್ವಪ್ನಮಾಯೇ ಅಸದ್ವಸ್ತಾಸ್ತೀಕೇ ಸತ್ಯೈಃ ಸದ್ವಸ್ತಾಸ್ತೀಕೇ ಇವ ಲಕ್ಷ್ಯೇತೇ ಅವಿವೇಕಿಭಿಃ । ಯಥಾ ಚ ಪ್ರಸಾರಿತಪಣ್ಯಾಪಣ

1. ಕ್ರಿಯೆ ಎಂದರೆ ಶಾಸ್ತ್ರೋಕ್ತಕರ್ಮವು; ಅದಕ್ಕೆ ಪರಮುಫಲವು ಜ್ಞಾನವೇ.
2. ಹಿಂದೆ ಹೇಳಿದ ಯುಕ್ತಿಯು ಪ್ರಮಾಣಕ್ಕೆ ಬೆಂಬಲವಾಗಿ, ತಾರ್ಕಿಕರಂತೆ ಬರಿಯ ಉತ್ತೇಜ್ಜೆಯಲ್ಲ-ಎಂದು ತಿಳಿಸಿದಂತೆ ಆಯಿತು. ಒಳಿಕೆಯನ್ನು ನೋಡಿ
3. “ಅಸತ್ಯಾ” ಅ|| “ಅಸತ್ಯಾ ಸತ್ಯಾ” ಕಾ|| ಎಂಬವುಗಳಿಗಿಂತ ಈ ವಾ|| ಪಾಠವೇ ಮೇಲು.

ಗೃಹಪ್ರಾಸಾದಸ್ತ್ರೀಪುಂಜನಪದ(?) ವ್ಯವಹಾರಾರ್ಕೀರ್ಣಮಿವ ಗಂಧವರ್ನಗರಂ ದೃಶ್ಯ ಮಾನಮೇವ ಸತ್ ಅಕಸ್ಮಾತ್ ಅಭಾವತಾಂ ಗತಂ ದೃಷ್ಟಮ್ | ಯಥಾ ಚ ಸ್ವಪ್ನ ಮಾಯೇ ದೃಷ್ಟೇ ಅಸದ್ರೂಪೇ | ತಥಾ ವಿಶ್ವಮಿದಂ ದ್ವೈತಂ ಸಮಸ್ತಮ್ ಅಸತ್ ದೃಷ್ಟಮ್ | ಕ್ವ ಇತಿ? ಆಹ-ವೇದಾನ್ತೇಷು “ನೇಹ ನಾನಾಸ್ತಿ ಕಿಂಚನ” (ಕ. ೨-೧-೧೧), “ಇಂದ್ರೋ ಮಾಯಾಭಿಃ” (ಬೃ. ೨-೫-೧೯), “ಆತ್ಮೈವೇದಮಗ್ರ ಆಸೀತ್” (?), “ಬ್ರಹ್ಮವಾ ಇದಮಗ್ರ ಆಸೀತ್” (ಬೃ. ೧-೪-೧೦), “ದ್ವಿತಿಯಾದ್ ವೈ ಭಯಂ ಭವತಿ” (ಬೃ. ೧-೪-೨), “ನತು ತದ್ವಿಸ್ತೀಯಮಸ್ತಿ” (ಬೃ. ೪-೨-೨೩), “ಯತ್ರ ತ್ವಸ್ಯ ಸರ್ವಮಾತ್ಮೈವಾಭೂತ್” (ಬೃ. ೪-೫-೧೫) ಇತ್ಯಾದಿಷು | ವಿಚಕ್ಷಣೈಃ ನಿಪುಣತರವಸ್ತು ದರ್ಶಿಭಿಃ ಪಣ್ಡಿತ್ತೈಃ ಇತ್ಯರ್ಥಃ |

“ತಮಃಶ್ವಭ್ರನಿಭಂ ದೃಷ್ಟ್ವಾ^೩ ವರ್ಷಬುದ್ಧುದಸಂನಿಭಮ್ |

ನಾಶಪ್ರಾಯಂ ಸುಖಾದ್ಧೀನಂ ನಾಶೋತ್ತರಮುಭಾವಗಮ್ ||”

(ಮೋ. ಧ. ೩೦೧-೬೦) ಇತಿ ವ್ಯಾಸಸ್ಮೃತೇಃ ||

(ಭಾಷ್ಯಾರ್ಥ)

ಸ್ವಪ್ನ ಮಾಯೆಗಳು ಕನಸೂ ಮಾಯೆಯೂ ಅಸತ್ತಾದ ವಸ್ತುವಿನ ಸ್ವರೂಪ ವುಳ್ಳವುಗಳಾಗಿದ್ದರೂ ಸತ್ತಾದ ವಸ್ತುವಿನ ಸ್ವರೂಪವುಳ್ಳವುಗಳಂತೆಯೇ, ವಿವೇಕವಿಲ್ಲ ದವರಿಗೆ ತೋರುತ್ತಿರುವವು. ಹೇಗೆ ಮಾರುವ ಸಾಮಾನುಗಳನ್ನು ಒಡ್ಡಿದ ಅಂಗಡಿ ಗಳು, ಮನೆಗಳು, ಉಪ್ಪರಿಗೆಗಳು, ಹೆಂಗಸರು, ಗಂಡಸರು-(ಮುಂತಾದ) ಜನರ ವ್ಯವಹಾರದಿಂದ ಕೆಕ್ಕಿರಿದಿರುವಂತೆ ಗಂಧವರ್ನಗರವು ಕಾಣುತ್ತಿದ್ದು ಇದ್ದಕ್ಕಿದ್ದಹಾಗೆಯೇ ಇಲ್ಲವಾಗುವದು ಕಂಡಿದೆಯೋ, ಮತ್ತು ಹೇಗೆ ಕನಸುಮಾಯೆಗಳು ಅಸದ್ರೂಪವಾಗಿರುವದು ಕಂಡಿದೆಯೋ, ಹಾಗೆಯೇ ಈ ದ್ವೈತವೆಲ್ಲವೂ ಸಮಸ್ತವೂ ಅಸತ್ತೆಂದು ಕಂಡುಬರುತ್ತದೆ. ಎಲ್ಲಿ? ಎಂದರೆ ಹೇಳುತ್ತಾರೆ: “ಇಲ್ಲಿ ಒಂದಿಷ್ಟೂ ನಾನಾತ್ವವಿರುವದಿಲ್ಲ” (ಕ. ೨-೧-೧೧) “ಇಂದ್ರನು ಮಾಯೆಗಳಿಂದ (ಬಹುರೂಪನಾಗಿ ಕಾಣುತ್ತಾನೆ)” (ಬೃ. ೨-೫-೧೯), “ಇದು ಮೊದಲು ಆತ್ಮನೇ ಆಗಿತ್ತು” (?) “ಇದು ಮೊದಲು ಬ್ರಹ್ಮವೇ ಆಗಿತ್ತು” (ಬೃ. ೧-೪-೧೦). “ಎರಡನೆಯದರಿಂದಲ್ಲವೆ, ಅಂಜಿಕೆಯಾಗುತ್ತದೆ” (ಬೃ. ೧-೪-೨), “ಆದರೆ ಆ ಎರಡನೆಯದು ಇರುವದಿಲ್ಲ” (ಬೃ. ೪-೨-೨೩), “ಆದರೆ ಎಲ್ಲಿ ಇವನಿಗೆ ಎಲ್ಲವೂ ಆತ್ಮನೇ ಆಯಿತೋ” (ಬೃ. ೪-೫-೧೫),-ಇವೇ ಮುಂತಾದ ವೇದಾಂತ (ವಚನ) ಗಳಲ್ಲಿ (ಕಂಡುಬಂದಿರು

1. “ಬ್ರಹ್ಮೈವೇದಮಗ್ರ ಆಸೀತ್” ಎಂಬ ಪಾಠವು ತಪ್ಪೆಂದು ತೋರುತ್ತದೆ.

2. “ದೃಷ್ಟಂ” ಎಂಬುದು ‘ದೃಷ್ಟ್ವಾ’ ಎಂಬುದಕ್ಕೆ ಬದಲು ತಪ್ಪಾಗಿ ಬಿದ್ದಿದೆ.

ತ್ತದೆ). ವಿಚಕ್ಷಣರಿಗೆ ಎಂದರೆ ವಸ್ತುವನ್ನು ಬಹಳ ಚೆನ್ನಾಗಿ ನೋಡುವರಾದ ಪಂಡಿತರಿಗೆ ಎಂದರ್ಥ. “ ಕತ್ತಲೆಯಲ್ಲಿರುವ ಗುಂಡಿಯಂತಿರುವದೆಂದೂ ಮಳೆಯಿಂದ ನೀರಗುಳ್ಳೆಯಂತಿರುವದೆಂದೂ ನಾಶಪ್ರಚುರವಾಗಿರುವದೆಂದೂ ಸುಖವಿಲ್ಲದ್ದೆಂದೂ ನಾಶವಾದ ಬಳಿಕ ಇಲ್ಲದ್ದೆಂದೂ ಕಂಡುಕೊಂಡು ” (ನೋ. ಧ. ೩೦೧-೬೦) ಎಂಬ ವ್ಯಾಸಸ್ತೃತಿಯು (ಇದಕ್ಕೆ ಪ್ರಮಾಣವು).

ವ್ಯವಹಾರವು ಯಾವದೂ ಪರಮಾರ್ಥವಲ್ಲ

(ಭಾಷ್ಯ)

೧೧೧. ಪ್ರಕರಣಾರ್ಥೋಪಸಂಹಾರಾರ್ಥೋಽಯಂ ಶ್ಲೋಕಃ | ಯದಾ ವಿತಥಮ್ ದ್ವೈತಮ್, ಆತ್ಮೈವೈಕಃ ಪರಮಾರ್ಥತಃ ಸನ್ ತದಾ ಇದಂ ನಿಷ್ಪನ್ನಂ ಭವತಿ ಸರ್ವೋಽಯಂ ಲೌಕಿಕೋ ವೈದಿಕಶ್ಚ ವ್ಯವಹಾರಃ ಅವಿದ್ಯಾವಿಷಯ ಏವ ಇತಿ | ತದಾ—

(ಭಾಷ್ಯಾರ್ಥ)

ಈ ಪ್ರಕರಣದ ಅರ್ಥವನ್ನು ಉಪಸಂಹಾರಮಾಡುವದಕ್ಕೆ ಈ ಶ್ಲೋಕವು (ಬಂದಿರುತ್ತದೆ). ಯಾವಾಗ ದ್ವೈತವು ವಿತಥವೆಂತಲೂ ಆತ್ಮನೊಬ್ಬನೇ ಪರಮಾರ್ಥವಾಗಿ ಇರುವವನೆಂತಲೂ (ಆಯಿತೋ) ಆಗ ಇದು ಸಿದ್ಧವಾಗುತ್ತದೆ: (ಎನೆಂದರೆ) ಈ ಲೌಕಿಕವೈದಿಕವ್ಯವಹಾರವೆಲ್ಲವೂ ಅವಿದ್ಯಾವಿಷಯವೇ¹. ಆಗ:—

ನ ನಿರೋಧೋ ನ ಚೋತ್ಪತ್ತಿರ್ನ ಬದ್ಧೋ ನ ಚ ಸಾಧಕಃ |

ನ ಮುಮುಕ್ಷುರ್ನ ವೈ ಮುಕ್ತ ಇತ್ಯೇಷಾ ಪರಮಾರ್ಥತಾ || ೩೨ ||

೩೨. ನಿರೋಧವಿಲ್ಲ, ಉತ್ಪತ್ತಿಯೂ ಇಲ್ಲ; ಬದ್ಧನಿಲ್ಲ, ಸಾಧಕನಿಲ್ಲ; ಮುಮುಕ್ಷುವಿಲ್ಲ, ಮುಕ್ತನೇ ಇಲ್ಲ. ಹೀಗೆಂಬುದು ಪರಮಾರ್ಥವು.

(ಭಾಷ್ಯ)

೧೧೨. ನ ನಿರೋಧಃ | ನಿರೋಧನಂ ನಿರೋಧಃ ಪ್ರಲಯಃ | ಉತ್ಪತ್ತಿಃ ಜನನಮ್ | ಬದ್ಧಃ ಸಂಸಾರೀ ಜೀವಃ | ಸಾಧಕಃ ಸಾಧನವಾನ್² ಮೋಕ್ಷಸ್ಯ | ಮುಮುಕ್ಷುಃ ಮೋಚನಾರ್ಥಿ | ಮುಕ್ತಃ ವಿಮುಕ್ತಬಂಧಃ | ಉತ್ಪತ್ತಿಪ್ರಲಯಯೋಃ ಅಭಾವಾತ್ ಬದ್ಧಾದಯೋ ನ ಸಂತಿ ಇತ್ಯೇಷಾ ಪರಮಾರ್ಥತಾ ||

1. ವ್ಯವಹಾರವೆಲ್ಲವೂ ಅವಿದ್ಯಾವಿಷಯವು, ಅವಿದ್ಯೆಯಿಂದ (ತಪ್ಪುತಿಳಿವಳಿಕೆಯಿಂದ) ತೋರತಕ್ಕದ್ದು-ಎಂಬುದನ್ನು ಗೀ. ಭಾ. ೨-೬೯, ಸೂ. ಭಾ. ಉಪೋದ್ಭೂತ-ಮುಂತಾದ ಕಡೆಗಳಲ್ಲಿ ಭಾಷ್ಯಕಾರರು ಮತ್ತೆ ಮತ್ತೆ ಪ್ರತಿಪಾದಿಸುತ್ತಾರೆ.

2. “ ಸಾಧನಾತ್ ” ಅ||

(ಭಾಷ್ಯಾರ್ಥ)

ನಿರೋಧವಿಲ್ಲ. ನಿರೋಧವೆಂದರೆ ನಾಶವಾಗತಕ್ಕದ್ದು, ಪ್ರಲಯವು. ಉತ್ಪತ್ತಿ ಎಂದರೆ ಹುಟ್ಟುವದು. ಬದ್ಧನು ಎಂದರೆ ಸಂಸಾರಿಯಾದ ಜೀವನು. ಸಾಧಕನು ಎಂದರೆ ನೋಕ್ಷಕ್ಕೆ (ಬೇಕಾದ) ಸಾಧನಗಳುಳ್ಳವನು. ಮುಕ್ತನು ಎಂದರೆ ಬಂಧದಿಂದ ಬಿಡುಗಡೆಯನ್ನು ಹೊಂದಿರುವವನು. ಉತ್ಪತ್ತಿಪ್ರಲಯಗಳು ಇಲ್ಲವಾದ್ದರಿಂದ ಬದ್ಧಾದಿಗಳು ಇಲ್ಲ-ಎಂಬುದು ಪರಮಾರ್ಥವು.

ಹುಟ್ಟುಹೊಂದುಗಳು ಇಲ್ಲವೆಂಬುದು ಹೇಗೆ?

(ಭಾಷ್ಯ)

೧೧೩. ಕಥಮ್ ಉತ್ಪತ್ತಿಪ್ರಲಯಯೋಃ ಅಭಾವಃ ಇತಿ? ಉಚ್ಯತೇ ದ್ವೈತಸ್ಯ ಅಸತ್ತ್ವಾತ್ | “ಯತ್ರ ಹಿ ದ್ವೈತಮಿವ ಭವತಿ” (ಬೃ. ೨-೪-೧೪), “ಯ ಇಹ ನಾನೇವ ಪಶ್ಯತಿ” (ಕ. ೨-೧-೧೦), “ಆತ್ಮೈವೇದಂ ಸರ್ವಮ್” (ಛಾಂ. ೨-೨೫-೨), “ಬ್ರಹ್ಮೈವೇದಂ ಸರ್ವಮ್” (?)¹, “ಏಕಮೇವಾದ್ವಿತೀಯಮ್” (ಛಾಂ. ೬-೨-೧), “ಇದಂ ಸರ್ವಂ ಯದಯಮಾತ್ಮಾ” (ಬೃ. ೨-೪-೬) ಇತ್ಯಾದಿನಾನಾಶ್ರುತಿಭ್ಯೋ ದ್ವೈತಸ್ಯ ಅಸತ್ತ್ವಂ ಸಿದ್ಧಮ್ | ಸತೋ ಹಿ ಉತ್ಪತ್ತಿಃ ಪ್ರಲಯೋ ವಾ ಸ್ಯಾತ್ ನ ಅಸತಃ ಶಶವಿಷಾಣಾದೇಃ | ನಾಪಿ ಅದ್ವೈತಮ್ ಉತ್ಪದ್ಯತೇ ಲೀಯತೇ ವಾ | ಅವ್ಯಯಂ ಚ ಉತ್ಪತ್ತಿಪ್ರಲಯವಚ್ಚ ಇತಿ ವಿಪ್ರತಿಷಿದ್ಧಮ್ | ಯಸ್ತು ಪುನಃ ದ್ವೈತಸಂವ್ಯವಹಾರಃ ಸಃ ರಜ್ಜುಸರ್ಪವತ್ ಆತ್ಮನಿ ಪ್ರಾಣಾದಿಲಕ್ಷಣಃ ಕಲ್ಪತಃ ಇತ್ಯುಕ್ತಮ್ | ನ ಹಿ ಮನೋವಿಕಲ್ಪನಾಯಾಃ ರಜ್ಜುಸರ್ಪಾದಿಲಕ್ಷಣಾಯಾಃ ರಜ್ಜ್ವಾಂ ಪ್ರಲಯಃ ಉತ್ಪತ್ತಿರ್ವಾ | ನ ಚ ಮನಸಿ ರಜ್ಜುಸರ್ಪಸ್ಯ ಉತ್ಪತ್ತಿಃ ಪ್ರಲಯೋ ವಾ | ನ ಚ ಉಭಯತೋ ವಾ | ತಥಾ ಮಾನಸತ್ವಾವಿಶೇಷಾತ್ ದ್ವೈತಸ್ಯ | ನ ಹಿ ನಿಯತೇ ಮನಸಿ ಸುಷುಪ್ತೇ ವಾ ದ್ವೈತಂ ಗೃಹ್ಯತೇ | ಅತಃ ಮನೋವಿಕಲ್ಪನಾಮಾತ್ರಂ ದ್ವೈತಮ್ ಇತಿ ಸಿದ್ಧಮ್ | ತಸ್ಮಾತ್ ಸೂಕ್ತಂ ದ್ವೈತಸ್ಯ ಅಸತ್ತ್ವಾತ್ ನಿರೋಧಾಧ್ಯಭಾವಃ ಪರಮಾರ್ಥತಾ ಇತಿ ||

(ಭಾಷ್ಯಾರ್ಥ)

(ಪ್ರಶ್ನೆ):—ಉತ್ಪತ್ತಿಪ್ರಲಯಗಳು ಇಲ್ಲವೆಂಬುದು ಹೇಗೆ?

(ಉತ್ತರ):—ಹೇಳುತ್ತೇನೆ. ಏಕೆಂದರೆ ದ್ವೈತವು ಅಸತ್ತಾಗಿರುತ್ತದೆ. “ಎಲ್ಲಿ ದ್ವೈತವಿದ್ದಂತೆ ಇರುವದೋ” (ಬೃ. ೨-೪-೧೪), “ಯಾವನು ಇಲ್ಲಿ ನಾನಾತ್ವ(ವಿರು)

1. ಈ ಶ್ರುತಿ ಎಲ್ಲಿಯದೋ ತಿಳಿಯದು. ಮುಂಡಕದಲ್ಲಿ “ಬ್ರಹ್ಮೈವೇದಂ ವಿಶ್ವಮ್” ಎಂದಿದೆ. ತೈ. ಭಾ. ೧-೧೧ (ಭಾ. ಭಾ. ೨೨), ಸೂ. ಭಾ. ೧-೪-೨೨, ೨-೧-೧೪, ಗೀ. ಭಾ. ೧೩-೧೪ರಲ್ಲಿಯೂ ಇದನ್ನು ಉದಾಹರಿಸಿದೆ.

ವಂತೆ ಕಾಣುತ್ತಾನೋ” (ಕ. ೨-೧-೧೦), “ಇದೆಲ್ಲವೂ ಆತ್ಮನೇ” (ಭಾಂ. ೭-೨೫-೨), “ಇದೆಲ್ಲವೂ ಬ್ರಹ್ಮವೇ” (?), “(ತನ)ಗೆರಡನೆಯದಿಲ್ಲದ ಒಂದೇ” (ಭಾಂ. ೬-೨-೧), “ಇದೆಲ್ಲವೂ ಈ ಆತ್ಮನೇಂಬುದೇ” (ಬೃ. ೨-೪-೬)-ಮುಂತಾದ ನಾನಾಶ್ರುತಿಗಳಿಂದ ದ್ವೈತವು ಅಸತ್ತೆಂಬುದು ಸಿದ್ಧವಾಗಿರುತ್ತದೆ. ಸತ್ತಾ(ಗಿರುವದ)ಕ್ಕೆ, ಉತ್ಪತ್ತಿಯಾಗಲಿ ಪ್ರಲಯವಾಗಲಿ ಅದೀತೇ ಹೊರತು ಅಸತ್ತಾಗಿರುವ ನೋಲದಕೊಂಬು ಮುಂತಾದ ದ್ದಕ್ಕೆ¹ (ಆಗಲಾರದು). ಅದ್ವೈತವೂ ಹುಟ್ಟುವದಿಲ್ಲ, ನಾಶವಾಗುವದೂ ಇಲ್ಲ. (ತನಗೆ)ರಡನೆಯದಿಲ್ಲದ್ದೂ ಆಗಿದೆ, ಉತ್ಪತ್ತಿಪ್ರಲಯಗಳಿರುವದೂ ಆಗಿದೆ-ಎಂಬುದು (ಒಂದಕ್ಕೊಂದು) ವಿರುದ್ಧವಾದದ್ದು.² ಇನ್ನು ಪ್ರಾಣಾದಿರೂಪದ ದ್ವೈತದ ಸಂವ್ಯವಹಾರವುಂಟಲ್ಲ, ಅದು ಹಗ್ಗದ ಹಾವಿನಂತೆ ಆತ್ಮನಲ್ಲಿ ಕಲ್ಪಿತವಾಗಿರುತ್ತದೆ-ಎಂದು ಹಿಂದೆ ಹೇಳಿದೆ. ಹಗ್ಗದ ಹಾವೇ ಮುಂತಾದ ಮನಸ್ಸಿನ ವಿಕಲ್ಪವು³ ಹಗ್ಗದಲ್ಲಿ ಅಡಗುವದೂ ಇಲ್ಲ, ಹುಟ್ಟುವದೂ ಇಲ್ಲ. ಅಲ್ಲವೆ? ಹಗ್ಗದ ಹಾವಿಗೆ ಮನಸ್ಸಿನಲ್ಲಿಯೂ ಹುಟ್ಟುವದೆಂಬುದಾಗಲಿ ನಾಶವಾಗುವದೆಂಬುದಾಗಲಿ ಇರುವದಿಲ್ಲ. ಇನೇರಡರಿಂದಲೂ (ಹುಟ್ಟುಹೊಂದುಗಳು ಆಗುವ)ದಿಲ್ಲ. ಅದರಂತೆಯೇ ದ್ವೈತವು ಮಾನಸವಾಗಿದೆ ಎಂಬುದು ಸಮಾನವಾಗಿರುವದರಿಂದ (ಅದಕ್ಕೂ) ಹುಟ್ಟುಹೊಂದುಗಳಿಲ್ಲ. ಮನಸ್ಸನ್ನು ನಿರೋಧಮಾಡಿದಾಗಲಾಗಲಿ ತನಿನಿದ್ರೆಯಲ್ಲಾಗಲಿ ದ್ವೈತವು ಕಾಣಬರುವದೇ ಇಲ್ಲ. ಅಲ್ಲವೆ? ಆದ್ದರಿಂದ ದ್ವೈತವು ಮನಸ್ಸಿನ ವಿಕಲ್ಪನೆಯೇ ಎಂದು ಸಿದ್ಧವಾಯಿತು.⁴ ಆದ್ದರಿಂದ ದ್ವೈತವು ಅಸತ್ತಾಗಿರುವದರಿಂದ ನಿರೋಧವೇ ಮುಂತಾದದ್ದು ಇಲ್ಲವೆಂಬುದು ಪರಮಾರ್ಥವು⁵ -ಎಂದು ಹೇಳಿದ್ದು ಸರಿಯಾಗಿದೆ.

1. ನೋಲದಕೊಂಬು ಮುಂತಾದದ್ದು ಇಲ್ಲವೆಂಬುದು ನಿರ್ವಿವಾದವು; ಅದಕ್ಕೆ ಹುಟ್ಟುಹೊಂದುಗಳಿಲ್ಲವೆಂಬುದೂ ನಿರ್ವಿವಾದವು.

2. ಹುಟ್ಟುಹೊಂದುಗಳು ಸಾವಯವವಾದ ವಸ್ತುವಿಗೆ ತನ್ನಿಂದಲೋ ಮತ್ತೊಂದರಿಂದಲೋ ಆಗಬಹುದು; ಆದ್ದಿ ತೀಯತತ್ತ್ವಕ್ಕೆ ಇನೇರಡೂ ಇಲ್ಲ.

3. ಹಗ್ಗದ ಹಾವು ಅವಿದ್ಯಾಶಕ್ತಿಯ ಪರಿಣಾಮವು ಎಂಬುದು ಭಾಷ್ಯಸಮ್ಮತವಲ್ಲವೆಂಬುದು ಇಲ್ಲಿ ಸ್ಪಷ್ಟವಾಗಿದೆ.

4. ದ್ವೈತವು ಮನೋವಿಕಲ್ಪನೆ ಎಂದು ಹೇಳಿದ ಮಾತ್ರದಿಂದ ವಿಜ್ಞಾನವಾದವಾಯಿತೆಂದು ಶಂಕಿಸಬಾರದು; ಕ್ಷಣಿಕವಿಜ್ಞಾನವೇ ಮುಂತಾದವನ್ನು ಒಪ್ಪದೆ, ಮನಸ್ಸು ಮತ್ತು ಅದರಿಂದ ಕಲ್ಪಿತವಾದ ದ್ವೈತ-ಎರಡಕ್ಕೂ ಬೇರೆಯಾದ ಆತ್ಮನನ್ನು ಒಪ್ಪುವ ವೇದಾಂತವು ವಿಜ್ಞಾನವಾದವಲ್ಲ.

5. ದ್ವೈತಾಭಾವವು ಪರಮಾರ್ಥ-ಎಂದರೆ ಆತ್ಮನೊಬ್ಬನೇ ಸತ್ಯ ಎಂದರ್ಥ.

ದ್ವೈತವು ಅಸತ್ತಾದರೂ ಶೂನ್ಯವಾದವು ಸಿದ್ಧಿಸುವುದಿಲ್ಲ

(ಭಾಷ್ಯ)

೧೧೪. ಯದ್ವೈವಂ ದ್ವೈತಾಭಾವೇ ಶಾಸ್ತ್ರವ್ಯಾಪಾರಃ, ನಾದ್ವೈತೇ | ವಿರೋಧಾತ್ | ತಥಾ ಚ ಸತಿ ಅದ್ವೈತಸ್ಯ ವಸ್ತುತ್ವೇ ಪ್ರಮಾಣಾಭಾವಾತ್ ಶೂನ್ಯವಾದ ಪ್ರಸಂಗಃ | ದ್ವೈತಸ್ಯ ಚ ಅಭಾವಾತ್ | ನ | ರಜ್ಜು ಸರ್ಪಾದಿವಿಕಲ್ಪನಾಯಾಃ ನಿರಾಸ್ತದತ್ವಾನುಸುಪತ್ತಿಃ | ಇತಿ ಪ್ರತ್ಯುಕ್ತಮೇತತ್ ಕಥಮ್ ಉಜ್ಜೇವಯಸೀತಿ ? ಆಹ-ರಜ್ಜು ರಪಿ ಸರ್ಪವಿಕಲ್ಪಸ್ಯ ಅಸ್ತದಭೂತಾ ವಿಕಲ್ಪಿತ್ವೇವ ಇತಿ ದೃಷ್ಟಾಂತಾನುಸುಪತ್ತಿಃ | ನ | ವಿಕಲ್ಪನಾಕ್ಷಯೇ ಅವಿಕಲ್ಪಿತಸ್ಯ ಅವಿಕಲ್ಪಿತತ್ವಾದೇವ ಸತ್ತೋಪಪತ್ತೇಃ | ರಜ್ಜು ಸರ್ಪವತ್ ಅಸತ್ತ್ವಮ್ ಇತಿ ಚೇತ್ | ನ | ಏಕಾಂತೇನ ಅವಿಕಲ್ಪಿತತ್ವಾತ್, ಅವಿಕಲ್ಪಿತರಜ್ಜ್ವಂಶವತ್ ಪ್ರಾಕ್ ಸರ್ಪಾಭಾವವಿಜ್ಞಾನಾತ್ | ವಿಕಲ್ಪಯಿತುಶ್ಚ ಪ್ರಾಗ್ವಿಕಲ್ಪನೋತ್ಪತ್ತೇಃ ಸಿದ್ಧತ್ವಾಭ್ಯುಪಗಮಾತ್ ಅಸತ್ತಾನುಸುಪತ್ತಿಃ ||

(ಭಾಷ್ಯಾರ್ಥ)

(ಅಕ್ಷೇಪ):- ಹಾಗಾದರೆ ದ್ವೈತವು ಇಲ್ಲವೆಂಬುದನ್ನು (ತಿಳಿಸುವ)ದರಲ್ಲಿ ಶಾಸ್ತ್ರವು ಕೆಲಸ(ಮಾಡುವುದೇ) ಹೊರತು ಅದ್ವೈತ(ವನ್ನು ತಿಳಿಸುವದರ)ಲ್ಲ. ಏಕೆಂದರೆ (ಅದ್ವೈತವನ್ನು ತಿಳಿಸುವವೆಂದರೆ) ವಿರೋಧವಾಗುತ್ತದೆ. ಹಾಗಾದಮೇಲೆ ಅದ್ವೈತವು (ನಿಜವಾಗಿ) ಇರುವವೆಂಬುದಕ್ಕೆ ಪ್ರಮಾಣವಿಲ್ಲದ್ದರಿಂದಲೂ ದ್ವೈತವೂ ಇಲ್ಲದ್ದರಿಂದಲೂ ಶೂನ್ಯವಾದವು ಬಂದೊದಗುತ್ತದೆ.

(ಸಮಾಧಾನ):- ಹಾಗಲ್ಲ. ಹಗ್ಗದ ಹಾವು ಮುಂತಾದ ವಿಕಲ್ಪನೆಗೆ ಅಧಾರವು ಇಲ್ಲವೆಂಬುದು ಯುಕ್ತವಾಗುವುದಿಲ್ಲ ಎಂದು ಹಿಂದೆಯೇ ಇದನ್ನು ತಿರಸ್ಕರಿಸಿದ್ದಾಗಿದೆ ಯಲ್ಲ ! (ಹೀಗಿರುವಲ್ಲಿ ಮತ್ತೆ) ಹೇಗೆ ಇದನ್ನು ಬದುಕಿಸುವೆ ?

1. 'ನಿರಾಸ್ತದತ್ವೇ ಅನುಸುಪತ್ತಿಃ' ವಾ|| ; " ರಜ್ಜುವತ್ ಸರ್ಪಾದಿ" ಎಂಬ ವಾ|| ಪಾಠವು ಸರಿಯಲ್ಲ.
2. ' ಕಲ್ಪಿತ್ವೇವ' ವಾ||ಕಾ||
3. " ಸಿದ್ಧತ್ವಾಭ್ಯುಪಗಮಾದೇವ" ವಾ||ಕಾ||
4. ಅದ್ವೈತದಲ್ಲಿ ಹೇಳುವ ಶಾಸ್ತ್ರ, ಹೇಳಲ್ಪಡುವ ವಿಷಯ-ಎಂಬ ದ್ವೈತವಿದೆ ಎಂಬುದು ವಿರೋಧವು.
5. ಉಪನಿಷತ್ತಿನ ೭ ನೆಯ ಮಂತ್ರದ ಭಾಷ್ಯ (ಭಾ. ಭಾ. ೩೨)ದಲ್ಲಿ ಇದನ್ನು ಹೇಳಿದೆ.

(ಆಕ್ಷೇಪ):—(ಆಕ್ಷೇಪಕನು) ಹೇಳುತ್ತಾನೆನೆಂದರೆ ಹಾವೆಂಬ ವಿಕಲ್ಪಕ್ಕೆ ಆಧಾರ(ವಾಗಿರುವ) ಹಗ್ಗವುಕೂಡ ವಿಕಲ್ಪಿತವಾಗಿಯೇ ಇರುತ್ತದೆ; ಆದ್ದರಿಂದ (ಅದ್ವೈತವು ಸತ್ಯವಾಗಿರುವದೆಂಬುದಕ್ಕೆ ಅದು) ದೃಷ್ಟಾಂತವೆಂಬುದು ಹೊಂದುವದಿಲ್ಲ.¹

(ಸಮಾಧಾನ):—ಹಾಗಲ್ಲ. ಏಕೆಂದರೆ ವಿಕಲ್ಪನೆಯು ಹೋದರೆ ಅವಿಕಲ್ಪಿತವಾದದ್ದು ಅವಿಕಲ್ಪಿತವಾಗಿರುವದರಿಂದಲೇ (ಅದು ನಿಜವಾಗಿ) ಇರುವದೆಂಬುದು² ಯುಕ್ತವಾಗಿರುತ್ತದೆ.

(ಆಕ್ಷೇಪ):—(ಅದು) ಹಗ್ಗದ ಹಾವಿನಂತೆ ಅಸತ್ತೇ (ಆಗಲಿ)!

(ಪರಿಹಾರ):—ಹಾಗಲ್ಲ. ಏಕೆಂದರೆ (ಅದು) ನಿಯಮವಾಗಿ ಅವಿಕಲ್ಪಿತವಾಗಿಯೇ ಇದೆ.³ ಇದು ಹಾವಲ್ಲವೆಂಬ ಅರಿವು ಉಂಟಾಗುವ ಮುಂಚೆ ಇರುವ ಅವಿಕಲ್ಪಿತವಾದ ಹಗ್ಗದ ಅಂಶದಂತೆಯೇ⁴ (ಅವಿಕಲ್ಪಿತವಾಗಿದೆ). ವಿಕಲ್ಪನೆಯು ಉಂಟಾಗುವ ಮುಂಚೆ ವಿಕಲ್ಪನೆಯಾದವನು ಇರುತ್ತಾನೆಂದು (ನೀವೂ) ಒಪ್ಪುವದರಿಂದಲೂ (ಅದು) ಅಸತ್ತೆಂಬುದು ಸರಿಯಾಗುವದಿಲ್ಲ.⁵

ಶಾಸ್ತ್ರವು ದ್ವೈತದ ಅರಿವನ್ನು ಹೇಗೆ ಬಾಧಿಸುತ್ತದೆ?

(ಭಾಷ್ಯ)

೧೧೫. ಕಥಂ ಪುನಃ ಸ್ವರೂಪೇ ವ್ಯಾಪಾರಾಭಾವೇ ಶಾಸ್ತ್ರಸ್ಯ ದ್ವೈತವಿಜ್ಞಾನನಿವರ್ತಕತ್ವಮ್? ನೈಷ ದೋಷಃ | ರಜ್ಜ್ವಾಂ ಸರ್ವಾದಿನತ್ ಆತ್ಮನಿ ದ್ವೈತಸ್ಯ

1. ಹಾವು ಹೇಗೆ ಕಲ್ಪಿತವೋ ಹಗ್ಗವೂ ಹಾಗೆಯೇ ಕಲ್ಪಿತವೆಂದು ನೀವೂ ಒಪ್ಪುತ್ತೀರಲ್ಲವೆ? ಆಗ ಕಲ್ಪಿತವಲ್ಲದ ದೃಷ್ಟಾಂತವೆಂದಿದೆ?—ಎಂದು ಆಕ್ಷೇಪ.

2. ಹಗ್ಗ, ಹಾವು-ಮುಂತಾದವುಗಳಲ್ಲೆಲ್ಲ, 'ಇದು', 'ಇರವು'-ಎಂಬುದು ಸೇರಿಕೊಂಡೇ ಇರುತ್ತದೆ. 'ಇರವು' ಅವಿಕಲ್ಪಿತವಾದ ಅಂಶವಾಗಬಹುದು; ಅದನ್ನು ದೃಷ್ಟಾಂತವಾಗಿ ತೆಗೆದುಕೊಳ್ಳಬಹುದು-ಎಂದು ಭಾವ.

3. ಅದ್ವೈತವೂ ಅಸತ್ತೇ, ಸತ್ಯವಾಗಿ ತೋರಿದ ಹಗ್ಗದ ಹಾವಿನಂತೆ-ಎಂದೇಕೆ ಯುಕ್ತಿಯನ್ನು ಮಾಡಬಾರದು?—ಎಂಬ ಆಕ್ಷೇಪಕ್ಕೆ ಉತ್ತರವಿದೆ.

4. ಒಂದು ಸಲ ಸತ್ಯವೆಂದು ತೋರಿ, ಅ ಬಳಿಕ ಹಾಗಲ್ಲವೆಂದು ತೋರಿದರೆ ಅಸತ್ಯವೆನಬಹುದು. ಆದರೆ ಹಗ್ಗದಲ್ಲಿ ತೋರುವ ಇರವಿನಂತೆ ಮೊದಲೂ ಅನೇಕಲೂ ಒಂದೇ ರೂಪದಿಂದ ಇರುವದು ಹಾಗಾಗಲಾರದು-ಎಂದರ್ಥ.

5. ಎಚ್ಚರದಲ್ಲಿ ತೋರುವ ಹಗ್ಗದ ಇರವಿನ ಅಂಶವು ಕನಸಿನಲ್ಲಿ ಕಾಣುವದಿಲ್ಲವಾದರೂ ವಿಕಲ್ಪಿಸುವ ನಾನು ಎಂಬ ಅಂಶವು ಭ್ರಾಂತಿಕಾಲದಲ್ಲಿಯೂ ಬಾಧೆಯಕಾಲದಲ್ಲಿಯೂ ಒಂದೇ ಆಗಿರುತ್ತದೆ ಎಂಬುದು ನಿರ್ವಿವಾದ.

ಅವಿದ್ಯಾಧ್ಯಸ್ತತ್ವಾತ್ | ಕಥಮ್ ? ಸುಖ್ಯಹಮ್, ದುಃಖೀ, ಮೂಢಃ, ಜಾತಃ, ಮೃತಃ, ಜೀರ್ಣಃ, ದೇಹವಾನ್, ಪಶ್ಯಾಮಿ, ವ್ಯಕ್ತಃ, ಅವ್ಯಕ್ತಃ¹, ಕರ್ತಾ, ಫಲೀ, ಸಂಯುಕ್ತಃ, ವಿಯುಕ್ತಃ, ಸ್ತೇಣಃ, ವೃದ್ಧಃ, ಅಹಮ್, ಮಮ ಏತೇ ಇತ್ಯೇವ ಮಾದಯಃ ಸರ್ವೇ ಆತ್ಮನಿ ಅಧ್ಯಾರೋಪ್ಯಂತೇ | ಆತ್ಮಾ ಏತೇಷು ಅನುಗತಃ | ಸರ್ವತ್ರ ಅವ್ಯಭಿಚಾರಾತ್ | ಯಥಾ ಸರ್ಪಧಾರಾದಿಭೇದೇಷು ರಜ್ಜುಃ | ಯದಾ ಚ ಏವಂ ವಿಶೇಷ್ಯಸ್ವರೂಪಪ್ರತ್ಯಯಸ್ಯ ಸಿದ್ಧತ್ವಾತ್ ನ ಕರ್ತವ್ಯತ್ವಂ ಶಾಸ್ತ್ರೇಣ | ಆಕೃತಕರ್ತೃ ಚ ಶಾಸ್ತ್ರಮ್ | ಕೃತಾನುಕಾರಿತ್ವೇ ಅಪ್ರಮಾಣಮ್ | ಯತಃ ಅವಿದ್ಯಾರೋಪಿತಸುಖಿತ್ವಾದಿವಿಶೇಷಪ್ರತಿಬಂಧಾದೇವ ಆತ್ಮನಃ ಸ್ವರೂಪೇಣ ಅನವಸ್ಥಾನಮ್ | ಸ್ವರೂಪಾವಸ್ಥಾನಂ ಚ ಶ್ರೇಯಃ ಇತಿ ಸುಖಿತ್ವಾದಿನಿವರ್ತಕಂ ಶಾಸ್ತ್ರಮ್ ಆತ್ಮನಿ ಅಸುಖಿತ್ವಾದಿಪ್ರತ್ಯಯಕರಣೇನ ನೇತಿನೇತ್ಯಸ್ಯ ಲಾದಿವಾಕ್ಯೈಃ | ಆತ್ಮಸ್ವರೂಪವತ್ ಅಸುಖಿತ್ವಾದಿರಪಿ ಸುಖಿತ್ವಾದಿಭೇದೇಷು ನಾನುವೃತ್ತೋಽಸ್ತಿ ಧರ್ಮಃ | ಯದಿ ಅನು ವೃತ್ತಃ ಸ್ಯಾತ್ ನಾಧ್ಯಾರೋಪ್ಯೇತ² ಸುಖಿತ್ವಾದಿಲಕ್ಷಣೋ ವಿಶೇಷಃ | ಯಥಾ ಉಷ್ಣತ್ವಗುಣವಿಶೇಷವತಿ ಅಗ್ನಿ ಶೀತತಾ | ತಸ್ಮಾತ್ ನಿರ್ವಿಶೇಷೇ ಏವ ಆತ್ಮನಿ ಸುಖಿತ್ವಾದಯೋ ವಿಶೇಷಾಃ ಕಲ್ಪಿತಾಃ | ಯತ್ತು ಅಸುಖಿತ್ವಾದಿಶಾಸ್ತ್ರಮ್ ಆತ್ಮನಃ ತತ್ ಸುಖಿತ್ವಾದಿವಿಶೇಷನಿವೃತ್ತ್ಯರ್ಥಮೇವ ಇತಿ ಸಿದ್ಧಮ್ | “ ಸಿದ್ಧಂ ತು ನಿವರ್ತ ಕತ್ವಾತ್ ” ಇತ್ಯಾಗಮವಿದಾಂ ಸೂತ್ರಮ್ ||

(ಭಾಷ್ಯಾರ್ಥ)

(ಆಕ್ಷೇಪ):—ಹಾಗಾದರೆ (ಆತ್ಮ) ಸ್ವರೂಪ (ದ ವಿಷಯ) :ದಲ್ಲಿ ಶಾಸ್ತ್ರಕ್ಕೆ ವ್ಯಾಪಾರವಿಲ್ಲದಿದ್ದರೆ (ಅದು) ದ್ವೈತದ ಅರಿವನ್ನು ತೊಲಗಿಸುವದು ಹೇಗೆ ?³

(ಪರಿಹಾರ):—ಇದೇನೂ ತಪ್ಪಲ್ಲ. ಏಕೆಂದರೆ ಹಗ್ಗದಲ್ಲಿ ಹಾವು ಮುಂತಾದವು ಗಳಂತೆ ಆತ್ಮನಲ್ಲಿ ದ್ವೈತವು ಅವಿದ್ಯೆಯಿಂದ ಅಧ್ಯಸ್ತವಾಗಿರುತ್ತದೆ. ಹೇಗೆ ? (ಎಂದರೆ): ನಾನು ಸುಖಿಯು, ದುಃಖಿಯು, ಮೂಢನು, ಹುಟ್ಟಿದನು, ಸತ್ತೆನು, ಮುದುಕ ನಾದೆನು, ದೇಹವುಳ್ಳವನು, ನೋಡುತ್ತೇನೆ, ವ್ಯಕ್ತನು, ಅವ್ಯಕ್ತನು,⁴ ಮಾಡುವವನು,

1. “ ವ್ಯಕ್ತಾವ್ಯಕ್ತಃ ” ವಾ |
2. “ ಅಧ್ಯಾರೋಪಿತಸುಖಿತ್ವಾದಿ ” ಎಂಬ ಪಾಠಕ್ಕಿಂತ ಈ ವಾ || ಪಾಠವೇ ಮೇಲು.
3. ಹಗ್ಗವೆಂಬ ಅಧಾರವನ್ನು ತಿಳಿಸಿದ ಜ್ಞಾನವೇ ಹಾವನ್ನು ತೊಲಗಿಸುತ್ತದೆ ; ಆತ್ಮ ನನ್ನು ತಿಳಿಸದೆ ಶಾಸ್ತ್ರವು ದ್ವೈತವನ್ನು ಕಳೆಯುವದು ಹೇಗೆ ?-ಎಂದು ಆಕ್ಷೇಪ.
4. ಏದೆ ಮುಂತಾದವುಗಳಲ್ಲಿ ವಿಶೇಷರೂಪದಿಂದ ತೋರಿಕೊಳ್ಳದೆ ಇರುವೆನು.

ಫಲವನ್ನು (ಅನುಭವಿಸುವ) ವನು, (ಇದಕ್ಕೆ) ಸೇರಿಕೊಂಡೆನು, (ಇದನ್ನು) ಅಗಲಿದೆನು, ಸೊರಗಿದೆನು, ಮೈದುಂಬಿಕೊಂಡೆನು, ನಾನು, ನನ್ನವರು ಇವರು-ಎಂಬಿವೇ ಮುಂತಾದವುಗಳೆಲ್ಲ ಆತ್ಮನಲ್ಲಿ ಆರೋಪಿತವಾಗುತ್ತವೆ. ಹಾವು, ನೀರಿನಕೋಡಿ-ಮುಂತಾದ (ಕಲ್ಪಿತ) ಭೇದಗಳಲ್ಲಿ ಹಗ್ಗವು (ಸೇರಿಕೊಂಡೇ ಇರುವಂತೆ)¹, ಆತ್ಮನು ಇವುಗಳಲ್ಲಿ ಸೇರಿಕೊಂಡೇ ಇರುತ್ತಾನೆ; ಏಕೆಂದರೆ (ಇವುಗಳಲ್ಲಿ) ಯಾವದರಲ್ಲಿಯೂ (ಅವನು) ತೋರದೆ ಹೋಗುವದಿಲ್ಲ. ಹೀಗಿರುವದೆಂದು ಯಾವಾಗ (ಆಯಿತೋ ಆಗ), ವಿಶೇಷ್ಯ (ವಾದ ಆತ್ಮನ) ಸ್ವರೂಪದ ಅರಿವು ಸಿದ್ಧವಾಗಿರುವದರಿಂದ (ಅದನ್ನು) ಶಾಸ್ತ್ರವು ಮಾಡಿಕೊಡಬೇಕಾದದ್ದಿಲ್ಲ.² ಶಾಸ್ತ್ರವು (ನೊದಲೇ) ಆಗದೆ ಇರುವ (ಅರಿವನ್ನು) ಮಾಡಿಕೊಡತಕ್ಕದ್ದು. (ನೊದಲೇ) ಆಗಿರುವ (ಅರಿವನ್ನೇ) ಅನುಸರಿಸಿ (ಹೇಳಿದರೆ) ಪ್ರಮಾಣವಾಗದೆ (ಹೋಗುವದು)³. ಆತ್ಮನು ತನ್ನ ಸ್ವರೂಪದಿಂದ ನೆಲೆನಿಂತುಕೊಳ್ಳದೆ ಇರುವದೆಂಬುದು ಅವಿದ್ಯೆಯಿಂದ ಹುಟ್ಟುಗಟ್ಟಿರುವ ಸುಖಿತ್ವವೇ ಮುಂತಾದ ಅಡ್ಡಿಯಿಂದಲೇ ಆಗಿರುವದರಿಂದಲೂ ಸ್ವರೂಪದಲ್ಲಿ ನೆಲೆನಿಲ್ಲುವದೇ ಶ್ರೇಯಸ್ಸಾಗಿರುವದರಿಂದಲೂ ಆತ್ಮನ (ವಿಷಯದ)ಲ್ಲಿ (ಅವನು) ಸುಖಿಯಲ್ಲ ಎಂದು ಮುಂತಾದ ಅರಿವನ್ನುಂಟುಮಾಡುವ ಮೂಲಕ ಸುಖಿತ್ವವೇ ಮುಂತಾದ (ಅಡ್ಡಿಯನ್ನು) ಶಾಸ್ತ್ರವು “ಇದಲ್ಲ, ಇದಲ್ಲ” “ಸ್ಥೂಲವಲ್ಲ”-ಮುಂತಾದ ವಾಕ್ಯಗಳಿಂದ ತೊಲಗಿಸುತ್ತದೆ. ಸುಖಿತ್ವವೇ ಮುಂತಾದ ಆಯಾ (ರೂಪ) ಗಳಲ್ಲಿ ಅಸುಖಿತ್ವಾದಿಯಾದ ಧರ್ಮವೂ ಆತ್ಮಸ್ವರೂಪವಿರುವಂತೆ ಸೇರಿಕೊಂಡಿರುವದಿಲ್ಲ. ಒಂದು ವೇಳೆ (ಅದು) ಸೇರಿಕೊಂಡು ಇದ್ದಿದ್ದರೆ, ಸುಖಿತ್ವವೇ ಮುಂತಾದ (ಯಾವ) ವಿಶೇಷವೂ (ಆತ್ಮನಲ್ಲಿ) ಆರೋಪಿತವಾಗುತ್ತಿರಲಿಲ್ಲ. ಹೇಗೆ ಬಿಸಿಯಾಗಿರುವಿಕೆ ಎಂಬ ವಿಶೇಷಗುಣವುಳ್ಳ ಬೆಂಕಿಯಲ್ಲಿ ತಂಪು (ಎಂಬುದು ಆರೋಪಿತವಾಗಲಾರದೋ ಹಾಗೆಯೇ ಇದು). ಅದರಿಂದ ಯಾವ ವಿಶೇಷವೂ ಇಲ್ಲದ ಆತ್ಮನಲ್ಲಿ ಸುಖಿತ್ವವೇ ಮುಂತಾದ ವಿಶೇಷಗಳು ಕಲ್ಪಿತವಾಗಿರುತ್ತವೆ; ಆದರೆ ‘(ಇವನು) ಸುಖಿಯಲ್ಲ’ ಎಂದು ಮುಂತಾಗಿ (ಹೇಳುವ) ಶಾಸ್ತ್ರವೇ ಎಂದರೆ ಅದು (ಆತ್ಮನಲ್ಲಿ) ಸುಖಿತ್ವವೇ ಮುಂತಾದದ್ದನ್ನು ಅಲ್ಲಗಳೆಯುವದಕ್ಕಾಗಿಯೇ ಎಂದು ಸಿದ್ಧವಾಗುತ್ತದೆ. ‘ಸಿದ್ಧಂ ತು ನಿವರ್ತಕತ್ವಾತ್’ (ಹುಟ್ಟುಗಟ್ಟಿದ್ದನ್ನು ತೊಲಗಿಸುವದರಿಂದಲೇ ಶಾಸ್ತ್ರಪ್ರಾಮಾಣ್ಯವು ಸಿದ್ಧವಾಗಿರುತ್ತದೆ) ಎಂದು ಆಗಮವನ್ನು ಬಲ್ಲವರ ಸೂತ್ರವೂ⁴ (ಇದೆ).

1. ಹಗ್ಗವೆಂಬ ರೂಪದಿಂದಲ್ಲ; ಇದು ಎಂಬ ರೂಪದಿಂದ ಸೇರಿಕೊಂಡೇ ತೋರುತ್ತಿರುತ್ತದೆ. ವ್ಯಕ್ತಿಗಳಲ್ಲಿ ಜಾತಿಯು ಸೇರಿಕೊಂಡಿರುವಂತೆ ಅಲ್ಲವೆಂದು ತಿಳಿಸುವದಕ್ಕಾಗಿ ಈ ದೃಷ್ಟಾಂತವನ್ನು ಕೊಟ್ಟಿದೆ.

2. ಗೀ. ಭಾ. ೧೮-೫೦; ಬೃ. ಭಾ. ೧-೪-೨.

3. ಅನುವಾದವಾಗುವದು.

4. ದೃವಿಡಾಬಾಯರ್ ಸೂತ್ರವು. ಸೀತಿಕೆಯನ್ನು ನೋಡಿ.

ಅದ್ವೈತವೇ ಮಂಗಲಕರವು

(ಭಾಷ್ಯ)

೧೧೬. ಪೂರ್ವಶ್ಲೋಕಾರ್ಥಸ್ಯ ಹೇತುಮ್ ಆತ್ಮ—

(ಭಾಷ್ಯಾರ್ಥ)

ಹಿಂದಿನ ಶ್ಲೋಕ(ದಲ್ಲಿ ಹೇಳಿರುವ) ವಿಷಯಕ್ಕೆ (ಇಲ್ಲಿ) ಕಾರಣವನ್ನು¹ ಹೇಳುತ್ತಾರೆ:—

ಭಾವೈರಸದ್ಭಿರೇವಾಯಮದ್ವಯೇನ ಚ ಕಲ್ಪಿತಃ |

ಭಾವಾ ಅಸ್ಯದ್ವಯೇನೈವ ತಸ್ಮಾದದ್ವಯತಾ ಶಿವಾ || ೩೩ ||

೩೩. ಈತನು ಅಸತ್ತೇ ಆಗಿರುವ ಭಾವಗಳ (ರೂಪ)ದಿಂದಲೂ ಅವ್ಯಯ (ರೂಪ)ದಿಂದಲೂ ಕಲ್ಪಿತವಾಗಿರುವನು. ಭಾವಗಳೂ ಅವ್ಯಯದಿಂದಲೇ (ಕಲ್ಪಿತವಾಗಿರುವವು). ಆದ್ದರಿಂದ ಅವ್ಯಯತ್ವವೇ ಶಿವವು.

(ಭಾಷ್ಯ)

೧೧೭. ಯಥಾ ರಜ್ಜ್ವಾಮ್ ಅಸದ್ಭಿಃ ಸರ್ವಧಾರಾದಿಭಿಃ ಅದ್ವಯೇನ ಚ ರಜ್ಜುದ್ರವ್ಯೇಣ ಸತಾ 'ಅಯಂ ಸರ್ವಃ,' 'ಇಯಂ ಧಾರಾ,' 'ದಕ್ಷೋಽಯಮ್' ಇತಿ ನಾ ರಜ್ಜುದ್ರವ್ಯಮೇವ ಕಲ್ಯತೇ. ಏವಂ ಪ್ರಾಣಾದಿಭಿಃ ಅನನ್ಯೈಃ ಅಸದ್ಭಿರೇವ ಅವಿದ್ಯಮಾನೈಃ ನ ಸರಮಾರ್ಥತಃ | ನ ಹಿ ಅಪ್ರಚಲಿತೇ ಮನಸಿ ಕಶ್ಚಿತ್ ಭಾವಃ ಉಪಲಕ್ಷಯಿತುಂ ಶಕ್ಯತೇ ಕೇನಚಿತ್ | ನ ಚ ಆತ್ಮನಃ ಪ್ರಚಲನಮ್ ಅಸ್ತಿ | ಪ್ರಚಲಿತಸ್ಯೈವ ಉಪಲಭ್ಯಮಾನಾಃ ಭಾವಾಃ ನ ಸರಮಾರ್ಥತಃ ಸಂತಃ ಕಲ್ಪಯಿತುಂ ಶಕ್ಯಾಃ | ಅತಃ ಅಸದ್ಭಿರೇವ ಪ್ರಾಣಾದಿಭಾವೈಃ ಅದ್ವಯೇನ ಚ ಸರಮಾರ್ಥಸತಾ ಆತ್ಮನಾ ರಜ್ಜುವತ್ ಸರ್ವವಿಕಲ್ಪಾಸ್ವದಭೂತೇನ ಅಯಂ ಸ್ವಯಮೇವ ಆತ್ಮಾ ಕಲ್ಪಿತಃ, ಸದಾ ಏಕಸ್ವಭಾವೋಽಪಿ ಸನ್ | ತೇ ಚ ಪ್ರಾಣಾದಿಭಾವಾಃ ಅಪಿ ಅದ್ವಯೇನೈವ ಸತಾ ಆತ್ಮನಾ ವಿಕಲ್ಪಿತಾಃ | ನ ಹಿ ನಿರಾಸ್ವದಾ ಕಾಚಿತ್ ಕಲ್ಪನಾ ಉಪ

1. ಅದ್ವೈತವು ಕಲ್ಪನಾವಸ್ಥೆಯಲ್ಲಿಯೂ ಇರುತ್ತದೆ; ಕಲ್ಪಿತವಾದದ್ದು ಅದ್ವೈತ ತತ್ವವನ್ನು ಬಿಟ್ಟು ನಿಜವಾಗಿ ಇರುವದಿಲ್ಲ ಎಂಬ ಕಾರಣವನ್ನು. ಇದನ್ನು ಭಾಷ್ಯದಲ್ಲಿ ಹಿಂದೆಯೇ ಹೇಳಿದೆ.

2. 'ಇತಿ' ಎಂದು ಹೆಚ್ಚಾಗಿ ನಾ|| ; ಹಾಗಾದರೆ 'ಧಾರಾ ಇತಿ' ಎಂದೂ ಬೇಕು.

ಲಭ್ಯತೇ¹ | ಅತಃ ಸರ್ವಕಲ್ಪನಾಸ್ವದತ್ವಾತ್ ಸ್ವೇನ ಅತ್ಮನಾ ಅದ್ವಯಸ್ಯ ಅವ್ಯಭಿ
ಚಾರಾತ್ ಕಲ್ಪನಾವಸ್ಥಾಯಾಮಪಿ ಅದ್ವಯತಾ ಶಿವಾ | ಕಲ್ಪನಾ ಏವ ತು ಅಶಿವಾಃ |
ರಜ್ಜುಸರ್ಪಾದಿವತ್ ತ್ರಾಸಾದಿಕಾರಿಣ್ಯೋ ಹಿ ತಾಃ | ಅದ್ವಯತಾ ಅಭಯಾ ಅತಃ
ಸೈವ ಶಿವಾ ||

(ಭಾಷ್ಯಾರ್ಥ)

ಹೇಗೆ ಹಗ್ಗದಲ್ಲಿದ್ದ ಹಾವು, (ನೀರಿನ) ಕೋಡಿ-ಮುಂತಾದವುಗಳ (ರೂಪ) ದಿಂದಲೂ, ಅದ್ವಯವಾದ ಹಗ್ಗವೆಂಬ ನಿಜವಾಗಿರುವ ವಸ್ತುವಿನ ರೂಪದಿಂದಲೂ 'ಇದು ಹಾವು,' 'ಇದು (ನೀರಿನ) ಕೋಡಿ,' 'ಇದು ಕೋಲು' ಎಂದೋ, (ಇದು ಹಗ್ಗವು ಎಂದೋ)² ಹಗ್ಗವೆಂಬ ವಸ್ತುವೇ ಕಲ್ಪಿಸಲ್ಪಡುತ್ತದೆಯೋ³ ಹೀಗೆಯೇ ಪ್ರಾಣನೇ ಮುಂತಾದ ಲೆಕ್ಕವಿಲ್ಲದಷ್ಟು ಅಸತ್ತಾಗಿಯೇ ಇರುವ ಇಲ್ಲದೆಯೇ ಇರುವ, ನಿಜವಾಗಿಯೂ (ಇರುವ ಭಾವಗಳ ರೂಪ)ದಿಂದಲ್ಲ-ಏಕೆಂದರೆ ಮನಸ್ಸು ಅಲುಗಾಡದೆ ಇರುವಾಗ ಯಾರಿಗೂ ಯಾವ ಭಾವವನ್ನೂ ಕಾಣುವದು ಆಗಲಾರದು⁴. ಆತ್ಮನಿ ಗಂತೂ ಅಲುಗಾಟವಿಲ್ಲ⁵. ಅಲುಗಾಡುವ (ಮನಸ್ಸಿಗೇ) ಕಾಣಬರುವ ಭಾವಗಳು ನಿಜವಾಗಿಯೂ ಇರುವವೆಂದು ಕಲ್ಪಿಸುವದು ಆಗಲಾರದು. ಆದ್ದರಿಂದ ಅಸತ್ತಾಗಿಯೇ ಇರುವ ಪ್ರಾಣಾದಿಭಾವಗಳ (ರೂಪ)ದಿಂದಲೂ ಮತ್ತು ಅದ್ವಯವಾದ, ಹಗ್ಗದಂತೆ ಎಲ್ಲಾ ವಿಕಲ್ಪಗಳಿಗೂ ಅಧಾರವಾಗಿರುವ, ಪರಮಾರ್ಥವಾಗಿಯೂ ಇದ್ದುಕೊಂಡಿರುವ ಆತ್ಮನಾಗಿಯೂ⁶ ಈ ಆತ್ಮನು ಯಾವಾಗಲೂ ಒಂದೇ ರೂಪದವನಾಗಿದ್ದರೂ ತಾನೇ⁷

1. ' ಉಪಪದ್ಯತೇ ' ಎ|| ಮೈ||

2. ' ರಜ್ಜುರಿಯಮ್ ಇತಿ ವಾ ' ಎಂಬ ಮಾತು ಇಲ್ಲ ಮೂಲದಲ್ಲಿರಬೇಕು.

3. ಹಗ್ಗವೆಂದೂ ಹಾವೆಂದೂ ಕಲ್ಪಿಸುವದು ಹಗ್ಗವನ್ನೇ. ಹಾವಿನಲ್ಲಿರುವ ಇದು ಎಂಬಂಶವು ಹಗ್ಗವೇ.

4. ಸುಷುಪ್ತಿ-ಮುಂತಾದ ಅವಸ್ಥೆಗಳಲ್ಲಿ ಭಾವಗಳು ಕಾಣುವದಿಲ್ಲ. ಅಲ್ಲಿ ಮನಸ್ಸಿನ ಅಲುಗಾಟವೂ ಇಲ್ಲ.

5. ಆತ್ಮನು ನಿಜವಾಗಿಯೇ ದ್ವೈತರೂಪನಾಗುವನು-ಎಂಬ ಪರಿಣಾಮವಾದವು ಯುಕ್ತವಿರುದ್ಧ ; ಮುಂದಿನ ಪ್ರಕರಣಗಳಲ್ಲಿ ಇದನ್ನು ತೋರಿಸಲಾಗುತ್ತದೆ.

6. ಹಗ್ಗವು ಸರ್ಪಾದಿಕಲ್ಪನೆಗಳಿಗೆ ವ್ಯಾವಹಾರಿಕವಾದ ಅಧಿಷ್ಠಾನವು ; ಆತ್ಮನು ಪರಮಾರ್ಥವಾಗಿ ಎಲ್ಲಾ ಕಲ್ಪನೆಗಳಿಗೂ ಅಧಾರವು.

7. ' ಇದು ಹಾವು ' ಎಂಬಲ್ಲಿ ಇದು ಎಂಬ ರೂಪದಿಂದ ಹಗ್ಗವೂ ಹಾವು ಎಂಬ ರೂಪದಿಂದ ಹಾವೂ ಹಗ್ಗದಲ್ಲಿ ಕಲ್ಪಿತವಾಗಿರುತ್ತವೆ. ಹಗ್ಗದಲ್ಲಿಯೂ ' ಇದು ' ಎಂಬಂಶವೂ ಇದ್ದರೂ ಹಾವಿಗೆ ಸಂಬಂಧಪಟ್ಟಂತೆ ತೋರುವ ' ಇದು ' ಕಲ್ಪಿತವಾದದ್ದೇ. ಹೀಗೆಯೇ ' ನಾನು ಪ್ರಾಜ್ಞನು (ಸುಷುಪ್ತಿಯನ್ನನುಭವಿಸುವವನು) ' ಎಂಬ ಕಲ್ಪನೆಯನ್ನೂ ತಿಳಿಯ ಬೇಕು. ಆತ್ಮನು ದೃಷ್ಟಾಂತದ ಹಗ್ಗದಂತೆ ತನ್ನ ಸ್ವರೂಪದಲ್ಲಿ ಯಾವಾಗಲೂ ಇದ್ದು ಕೊಂಡೇ ಇರುತ್ತಾನೆ.

ಕಲ್ಪಿತವಾಗಿರುವನು. ಮತ್ತು ಆ ಪ್ರಾಣನೇ ಮುಂತಾದ ಭಾವಗಳುಕೂಡ ಅದ್ವಯ ನಿಂದಲೇ, (ಎಂದರೆ) ಇರುವ ಆತ್ಮನಿಂದಲೇ¹ ಕಲ್ಪಿತವಾಗಿರುತ್ತವೆ. ಏಕೆಂದರೆ (ಯಾವ) ಆಧಾರವೂ ಇಲ್ಲದ ಯಾವ ಕಲ್ಪನೆಯನ್ನೂ (ನಾವು) ಕಂಡಿಲ್ಲ². ಆದ್ದರಿಂದ ಎಲ್ಲಾ ಕಲ್ಪನೆಗಳಿಗೂ ಆಧಾರವಾಗಿರುವದರಿಂದ, ಅದ್ವಯವು ತನ್ನ ರೂಪದಿಂದ (ಆಗಲೂ) ಬೇರ್ಪಡದೆಯೇ ಇರುವದರಿಂದ, ಕಲ್ಪನೆಯ(ನ್ನು ಮಾಡುವ) ಅವಸ್ಥೆಯಲ್ಲಿಯೂ ಅದ್ವಯತ್ವವೇ ಮಂಗಳಕರವಾದದ್ದು³; ಕಲ್ಪನೆಗಳೇ- ಅಮಂಗಳವಾಗಿರುತ್ತವೆ, ಏಕೆಂದರೆ ಹಗ್ಗದ ಹಾವೇ ಮುಂತಾದವುಗಳಂತೆ ಅವು ಅಂಜಿಕೆಯೇ ಮುಂತಾದವನ್ನು ಉಂಟುಮಾಡುತ್ತವೆ⁴. ಅದ್ವಯತ್ವವು (ಯಾವ) ಅಂಜಿಕೆಯೂ ಇಲ್ಲದ್ದು; ಅದ್ದರಿಂದ ಅದೇ ಮಂಗಳಕರವಾದದ್ದು.

(ಭಾಷ್ಯ)

೧೦೮. ಕುತಶ್ಚ ಅದ್ವಯತಾ ಶಿವಾ ?

(ಭಾಷ್ಯಾರ್ಥ)

ಅದ್ವಯತ್ವವು ಮಂಗಳಕರವೆನ್ನುವದಕ್ಕೆ ಮತ್ತು ಯಾವ ಕಾರಣವಿದೆ ? ಎಂದರೆ :—

ನಾತ್ಮಭಾವೇನ ನಾನೇದಂ ನ ಸ್ವೇನಾಪಿ ಕಥಂಚನ |

ನ ಸೃಥಜ್ಞಾ ಸೃಥಕೃಂಟಿದಿತಿ ತತ್ತ್ವವಿದೋ ವಿದುಃ || ೩೪ ||

೩೪. ಇದು ಆತ್ಮಭಾವದಿಂದಲೂ ನಾನಾ (ರೂಪವಾಗಿ) ಇಲ್ಲ; ತನ್ನ ರೂಪದಿಂದಲೂ ಹೇಗೂ ಇರುವದಿಲ್ಲ. ಯಾವದೂ ಬೇರೆಯಲ್ಲ, ಬೇರೆಯಲ್ಲದೆಯೂ ಅಲ್ಲ. ಹೀಗೆಂದು ತತ್ತ್ವವಿದರು ತಿಳಿದಿರುವರು.

1. ಆತ್ಮನನ್ನೇ ಭಾವಗಳೆಂದು ಕಲ್ಪಿಸುತ್ತೇವೆ; ಏನೂ ಇಲ್ಲದ ಶೂನ್ಯದಲ್ಲಿ ಅವನ್ನು ಕಲ್ಪಿಸಿಲ್ಲ.

2. 'ಉಪಪದ್ಯತೇ' ಎಂಬ ಪಾಠಕ್ಕೆ 'ಆಧಾರವಿಲ್ಲದ ಕಲ್ಪನೆಯೆಂಬುದೇ ಹೊಂದುವಹಾಗಿಲ್ಲ' ಎಂದು ಕನ್ನಡಿಪಬೇಕು.

3. ಭಾವಗಳಿಂದ ನಮಗೆ ಮಂಗಳವಾಗಿರುವದೆಂದು ನಾವು ತಿಳಿಯುವಾಗಲೂ ಆತ್ಮನಿಂದಲೇ ಆ ಮಂಗಳವಾಗಿರುತ್ತದೆ.

4. ಸ್ವರೂಪವಿಚ್ಯುತಿಯನ್ನು ಮಾಡುವ ಭಾವಗಳು ಮಂಗಳಕರವೆಂದು ಆಗಲಾರವು.

(ಭಾಷ್ಯ)

೧೧೯. ನಾನಾಭೂತಂ ಪೃಥಕ್ತ್ವಮ್ ಅನ್ಯಸ್ಯ ಅನ್ಯಸ್ಮಾತ್ ಯತ್ರ ದೃಷ್ಟಮ್, ತತ್ರ ಅಶಿವಂ ಭವೇತ್ | ನ ಹಿ ಅತ್ರ ಅದ್ವಯೇ ಪರಮಾರ್ಥಸತ್ಯಾತ್ಮನಿ ಪ್ರಾಣಾದಿ ಸಂಸಾರಜಾತಮ್ ಇದಂ ಜಗತ್ ಆತ್ಮಭಾವೇನ ಪರಮಾರ್ಥಸ್ವರೂಪೇಣ ನಿರೂಪ್ಯ ಮಾಣಂ ನಾನಾ ವಸ್ತುನ್ತರಭೂತಂ ಭವತಿ | ಯಥಾ ರಜ್ಜುಸ್ವರೂಪೇಣ ಪ್ರಕಾಶೇನ ನಿರೂಪ್ಯಮಾಣೋ ನ ನಾನಾಭೂತಃ ಕಲ್ಪಿತಃ ಸರ್ವೋಽಸ್ಮಿ ತದ್ವತ್ | ನಾಪಿ ಸ್ವೇನ ಪ್ರಾಣಾದ್ಯಾತ್ಮನಾ ಇದಂ ವಿದ್ಯತೇ ಕದಾಚಿದಪಿ | ರಜ್ಜುಸರ್ಪವತ್ ಕಲ್ಪಿತತ್ವಾದೇವ | ತಥಾ ಅನ್ಯೋನ್ಯಂ ನ ಪೃಥಕ್ ಪ್ರಾಣಾದಿ ವಸ್ತು | ಯಥಾ ಅಶ್ವಾನ್ ಮಹಿಷಃ ಪೃಥಕ್ ವಿದ್ಯತೇ ಏವಮ್¹ | ಅತಃ ಅಸತ್ತ್ವಾತ್ ನ² ಅಪೃಥಕ್ ವಿದ್ಯತೇ ಅನ್ಯೋನ್ಯಂ ಪರೇಣ ವಾ ಕಿಂಚಿತ್ | ಇತಿ ಏವಂ ಪರಮಾರ್ಥಂ ತತ್ತ್ವವಿದಃ³ ಬ್ರಾಹ್ಮಣಾಃ ವಿದುಃ | ಅತಃ ಅಶಿವಪ್ರೇತುತ್ವಾಭಾವಾತ್ ಅದ್ವಯತ್ವೇನ ಶಿವಾ ಇತ್ಯಭಿಪ್ರಾಯಃ |

(ಭಾಷ್ಯಾರ್ಥ)

ನಾನಾ (ರೂಪ)ವಾಗಿರುವ, ಒಂದರಿಂದ ಮತ್ತೊಂದು ಬೇರೆಯಾಗಿ ಇರುವುದು ಎಲ್ಲಿ ಕಾಣುವದೋ ಅಲ್ಲಿ ಅಮಂಗಲವಾಗಬಹುದು. (ಆದರೆ) ತನಗೆರಡನೆಯದಿಲ್ಲದ ನಿಜವಾಗಿಯೂ ಸತ್ಯವಾಗಿರುವ ಈ ಆತ್ಮನಲ್ಲಿ ಪ್ರಾಣಾದಿಸಂಸಾರಸಮೂಹವೆಂಬ ಈ ಜಗತ್ತು, ಆತ್ಮಭಾವದಿಂದ ಪರಮಾರ್ಥಸ್ವರೂಪದಿಂದ ಚೆನ್ನಾಗಿ ನೋಡಿದರೆ ನಾನಾ (ರೂಪ)ವಾಗಿ, (ಅದಕ್ಕಿಂತ) ಬೇರೆಯಾದ ವಸ್ತುವಾಗಿ ಇರುವದಿಲ್ಲ. ಹೇಗೆ ಹಗ್ಗದ ರೂಪದಿಂದ ಬೆಳಕಿನಲ್ಲಿ ಚೆನ್ನಾಗಿ ಕಂಡುಕೊಂಡ(ರೆ), ನಾನಾಭೂತವಾದ ಕಲ್ಪಿತವಾದ ಹಾವು ಇರುವದಿಲ್ಲವೋ, ಅದರಂತೆಯೇ (ಇದು). ಇದು ತನ್ನ ಪ್ರಾಣನೇ ಮುಂತಾದ ರೂಪದಿಂದಲೂ ಎಂದೂ ಇರುವದಿಲ್ಲ; ಏಕೆಂದರೆ (ಇದು) ಹಗ್ಗದ ಹಾವಿನಂತೆ ಕಲ್ಪಿತವಾಗಿರುವದರಿಂದಲೇ (ಅಸತ್ತಾಗಿದೆ) ಮತ್ತು ಹೇಗೆ ಕುದುರೆಗಿಂತ ಕೋಣವು ಬೇರೆಯಾಗಿ ಇದ್ದುಕೊಂಡಿರುವದೋ ಹಾಗೆ ಪ್ರಾಣಾದಿ ವಸ್ತು(ಗಳು) ಒಂದಕ್ಕಿಂತ ಒಂದು ಬೇರೆಯಾಗಿ(ಯೂ ಇರುವ)ದಿಲ್ಲ. (ಹೀಗೆ) ಅಸತ್ತಾಗಿರುವದೆಂಬ ಈ (ಕಾರಣ)ದಿಂದ ಅವು ಒಂದಕ್ಕಿಂತ ಒಂದಾಗಲಿ (ತಮಗಿಂತ) ಬೇರೆಯಾಗಿರುವ (ಆತ್ಮನಿ)ಗಿಂತಲಾಗಲಿ

1. ' ಏವ ' ಅ|| ನೈ||
 2. ' ನಾಪಿ ' ವಾ||
 3. " ಪರಮಾರ್ಥತತ್ತ್ವಮ್ ಅತ್ಮವಿದಃ " ಅ|| ಕಾ||, " ಪರಮಾರ್ಥತತ್ತ್ವವಿದಃ " ವಾ||- ಎಂಬ ಮುದ್ರಿತಶಾಠಗಳಿಂದ ನಾವು ಕೊಟ್ಟಿರುವ ಶಾಠವು ಮೇಲೆಂದು ತೋರುತ್ತದೆ

ಜೀರೆಯಿಲ್ಲದೆಯೂ ಯಾವದೊಂದೂ ಇರುವದಿಲ್ಲ. ಹೀಗೆಂದು ಈ ರೀತಿಯಲ್ಲಿ ಪರಮಾರ್ಥವನ್ನು ತತ್ತ್ವವನ್ನು ಬಲ್ಲ ಬ್ರಾಹ್ಮಣರು¹ ತಿಳಿದಿರುವರು². ಆದ್ದರಿಂದ ಅಮಂಗಳಕ್ಕೆ ಕಾರಣವಿಲ್ಲದ್ದಾದ್ದರಿಂದ ಅದ್ವಯತ್ವವೇ ಮಂಗಳವು ಎಂದು ಅಭಿಪ್ರಾಯ³.

ತತ್ತ್ವದರ್ಶನವನ್ನು ಯಾರು ಬಲ್ಲರು?

(ಭಾಷ್ಯ)

೧೨೦. ತದೇತತ್ ಸಮ್ಯಗ್ದರ್ಶನಂ ಸ್ತೂಯತೇ--

(ಭಾಷ್ಯಾರ್ಥ)

ಅಂಥ ಈ ಸಮ್ಯಗ್ದರ್ಶನವನ್ನು (ಈಗ) ಹೊಗಳಲಾಗುತ್ತದೆ:--

ವೀತರಾಗಭಯಕ್ರೋಧೈರ್ಮುನಿಭಿರ್ವೇದಪಾರಗೈಃ |

ನಿರ್ವಿಕಲ್ಪೋ ಹ್ಯಯಂ ದೃಷ್ಟಃ ಪ್ರಪಂಚೋಪಶಮೋಽದ್ವಯಃ||೩೫||

೩೫. ವೀತರಾಗಭಯಕ್ರೋಧರಾಜ ವೇದಪಾರಗರಾದ ಮುನಿಗಳು ನಿರ್ವಿಕಲ್ಪನೂ ಪ್ರಪಂಚೋಪಶಮನೂ ಅದ್ವಯನೂ ಆದ ಈ (ಅತ್ಮನನ್ನು) ಕಂಡಿರುವರು.

(ಭಾಷ್ಯ)

೧೨೧. ವಿಗತರಾಗಭಯಕ್ರೋಧಾದಿಸರ್ವದೋಷೈಃ¹ ಸರ್ವದಾ ಮುನಿಭಿಃ ಮನನಶೀಲೈಃ ನಿವೇಕಿಭಿಃ ವೇದಪಾರಗೈಃ ಅವಗತವೇದಾರ್ಥತತ್ತ್ವೈಃ² ಜ್ಞಾನಿಭಿಃ

1. ಬ್ರಹ್ಮಜ್ಞಾನಿಗಳು.

2. ಪರಮಾರ್ಥಕ್ಕಿಂತ ಬಿರಿಯಾಗಿ ಅದರೊಡನೆ ಒಂದಾಗಿ ತಾವು ತಾವು ಭಿನ್ನವಾಗಿ ಅಥವಾ ಅಭಿನ್ನವಾಗಿ ಇರುವ ದ್ವಿತೀಯವಸ್ತುಗಳೇ ಇಲ್ಲ. ಪ್ರಾಣಾದಿಗಳನ್ನು ಅದಕ್ಕಿಂತ ಬೇರೆಯೆಂದಾಗಲಿ ಜೀರೆಯಿಲ್ಲವೆಂದಾಗಲಿ ಹೇಳಿದರೆ ಅವುಗಳನ್ನು ಸತ್ತೆಂದು ಒಪ್ಪದಂತೆಯೇ ಹಾಗೆ ಒಪ್ಪುವದು ಅನುಭವವಿರುದ್ಧ.

3 ತನಗೆರಡನೆಯದಿಲ್ಲದ ವಸ್ತುವೇ ನಿಜವಾಗಿ ಮಂಗಳವು ; ಅದ್ವೈತವಲ್ಲದ ವಸ್ತು ತಾನು ಮಂಗಳವಾದದೂ ಮತ್ತೊಂದರಿಂದಲೂ ಅಮಂಗಳವಾಗಬಹುದೆಂಬ ಅಂಜಕೆಯುಂಟು-ಎಂದರ್ಥ.

4. “ ವೀತರಾಗಭಯದ್ವೇಷಕ್ರೋಧಾದಿಸರ್ವದೋಷೈಃ ” ಅ||

5. “ ಅವಗತವೇದಾರ್ಥತತ್ತ್ವೈಃ ” ವಾ||

ನಿರ್ವಿಕಲ್ಪಃ ಸರ್ವವಿಕಲ್ಪಶೂನ್ಯಃ ಅಯಮ್ ಆತ್ಮಾ ದೃಷ್ಟಃ ಉಪಲಬ್ಧಃ ವೇದಾನ್ತಾರ್ಥ ತತ್ಪ್ರತ್ಯೇ | ಪ್ರಪಂಚೋಪಶಮಃ | ಪ್ರಪಂಚಃ ದ್ವೈತಭೇದವಿಸ್ತಾರಃ | ತಸ್ಯ ಉಪಶಮಃ ಅಧಾವಃ ಯಸ್ಮಿನ್ ಸ ಆತ್ಮಾ ಪ್ರಪಂಚೋಪಶಮಃ | ಅತ ಏವ ಅದ್ವಯಃ | ವಿಗತ ದೋಷೈರೇವ ಪಣ್ಡಿ ತೈಃ ವೇದಾನ್ತಾರ್ಥತತ್ಪ್ರತ್ಯೇಃ ಸಂನ್ಯಾಸಿಭಿಃ ಅಯಮಾತ್ಮಾ ದ್ರಷ್ಟುಂ ಶಕ್ಯಃ, ನಾನ್ಯೈಃ ರಾಗಾದಿಕಲುಪಿತಚೇತೋಭಿಃ ಸ್ವಪಕ್ಷಪಾತಿದರ್ಶನೈಃ, ತಾರ್ಕಿಕಾ ದಿಭಿಃ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಅನುರಾಗ, ಅಂಚಿಕೆ, ಸಿಟ್ಟು-ಮುಂತಾದ ಯಾವ ದೋಷವೂ ಇಲ್ಲದವರೂ, ಮುನಿಗಳೂ ಯಾವಾಗಲೂ (ತತ್ತ್ವ)ವನ್ನು ಮನನಮಾಡುವ ಸ್ವಭಾವದವರೂ ಎಂದರೆ ವಿವೇಕಿಗಳೂ ; ವೇದಪಾರಗರೂ ವೇದದ ಅರ್ಥವನ್ನು ಮನಗಂಡವರೂ- ಆಗಿರುವ ಜ್ಞಾನಿಗಳು ನಿರ್ವಿಕಲ್ಪನೂ ಯಾವ ಹುಟ್ಟುಗಟ್ಟಿದ (ಪದಾರ್ಥ)ವೂ ಇಲ್ಲ ದವನೂ, ಪ್ರಪಂಚೋಪಶಮನೂ-ಪ್ರಪಂಚವೆಂದರೆ ದ್ವೈತದ ಭೇದಗಳು ಹರಡಿ ಕೊಂಡಿರುವದು ; ಆದರ ಉಪಶಮವು, ಎಂದರೆ ಇಲ್ಲದಿರುವಿಕೆಯು ಯಾವನಲ್ಲಿರುವದೋ ಆ ಆತ್ಮನು ಪ್ರಪಂಚೋಪಶಮನು. (ಅಂಥವನೂ)-ಆದ್ದರಿಂದಲೇ ಅದ್ವಯನೂ ಆಗಿರುವ ಈ ಆತ್ಮನನ್ನು ಕಂಡಿರುವರು, ಅರಿತುಕೊಂಡಿರುತ್ತಾರೆ. ಯಾವ ದೋಷಗಳೂ ಇಲ್ಲದ, ವೇದಾಂತಾರ್ಥದಲ್ಲಿಯೇ ತತ್ಪರರಾಗಿರುವ ಸಂನ್ಯಾಸಿಗಳಿಗೇ ಈ ಆತ್ಮನನ್ನು ಕಾಣುವದು ಶಕ್ಯವೇ ಹೊರತು ರಾಗವೇ ಮುಂತಾದ (ದೋಷಗಳಿಂದ) ಚಿತ್ತವು ಕೆಡದಿರುವ, ತಮಗೆ ಬೇಕಾಗಿರುವ ದರ್ಶನಗಳನ್ನೇ (ಇಟ್ಟುಕೊಂಡಿರುವ) ತಾರ್ಕಿಕರೇ ಮುಂತಾದವರಿಗೆ ಆಗಲಾರದು-ಎಂದು ಅಭಿಪ್ರಾಯ¹.

ಜ್ಞಾನಿಗಳ ವ್ಯವಹಾರ

(ಭಾಷ್ಯ)

೧೨೨. ಯಸ್ಮಾತ್ ಸರ್ವಾನರ್ಥೋಪಶಮರೂಪತ್ವಾತ್ ಅದ್ವಯಂ ಶಿವಮ್ ಅಭಯಮ್-

1. ಅಂತಃಕರಣದೋಷವಿಲ್ಲದ ಜ್ಞಾನಿಗಳಿಗೇ ತಿಳಿಯುವದೇ ಹೊರತು ಮಿಕ್ಕವರಿಗೆ ತಿಳಿಯುವದಿಲ್ಲ-ಎಂದು ಜ್ಞಾನವನ್ನು ಹೊಗಳಿರುವದರಿಂದ ಮುಮುಕ್ಷುಗಳಾದವರು ಅಂತಃಕರಣದೋಷಗಳನ್ನು ಕಳೆದುಕೊಂಡು ಬ್ರಹ್ಮನಿಷ್ಕರಂದಲೇ ತತ್ತ್ವವನ್ನು ಅರಿತು ಕೊಳ್ಳಬೇಕು ಎಂದು ಹೇಳಿದಂತೆ ಆಯಿತು.

(ಭಾಷ್ಯಾರ್ಥ)

ಯಾವ ಅನರ್ಥವೂ ಇಲ್ಲದ ಸ್ವರೂಪವಾದ್ದರಿಂದ ಅದ್ವಯವೇ ಮಂಗಳವೂ ಅಂಜಕೆಯಲ್ಲದ್ದೂ ಆಗಿರುವದಷ್ಟೆ.

**ತಸ್ಮಾದೇವಂ ವಿದಿತ್ವೈನಮದ್ವೈತೇ ಯೋಜಯೇತ್ ಸ್ಮೃತಿಮ್ |
ಅದ್ವೈತಂ ಸಮನುಪ್ರಾಪ್ಯ ಜಡವಲ್ಲೋಕಮಾಚರೇತ್ || ೩೬ ||**

೩೬. ಆದ್ದರಿಂದ ಹೀಗೆಂದು ಈತನನ್ನು ಅರಿತುಕೊಂಡು ಅದ್ವೈತದಲ್ಲಿ ಸ್ಮೃತಿಯನ್ನು ಯೋಜನೆಮಾಡಬೇಕು. ಅದ್ವೈತವನ್ನು ಪಡೆದುಕೊಂಡು ಜಡನಂತೆ ಲೋಕ (ವ್ಯವಹಾರವನ್ನು) ಮಾಡಬೇಕು.

(ಭಾಷ್ಯ)

೧೨೩. ಅತಃ ಏವಂ ವಿದಿತ್ವಾ ಏನಮ್ ಅದ್ವೈತೇ ಸ್ಮೃತಿಂ ಯೋಜಯೇತ್ | ಅದ್ವೈತಾವಗಮಾಯೈವ ಸ್ಮೃತಿಂ ಕುರ್ಯಾತ್ ಇತ್ಯರ್ಥಃ! ತಚ್ಚ ಅದ್ವೈತಮ್ (ಸಮನುಪ್ರಾಪ್ಯ) ಅವಗಮ್ಯ “ಅಹಮಸ್ಮಿ ಪರಂ ಬ್ರಹ್ಮ” ಇತಿ ವಿದಿತ್ವಾ ಅಶನಾ ಯಾದ್ಯತೀತಂ ಸಾಕ್ಷಾದಪರೋಕ್ಷಾತ್ ಅಜಮ್ ಆತ್ಮಾನಂ ಸರ್ವಲೋಕವ್ಯವಹಾರಾ ತೀತಮ್, ಜಡವತ್ ಲೋಕಮ್ ಆಚರೇತ್ | ಅಪ್ರಖ್ಯಾಪಯನ್ ಆತ್ಮಾನಮ್ ಅಹಮ್ ಏವಂವಿಧಃ (ಇತಿ?) ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಆದ್ದರಿಂದ ಈ (ಆತ್ಮನನ್ನು) ಹೀಗೆಂದು ತಿಳಿದುಕೊಂಡು ಅದ್ವೈತದಲ್ಲಿಯೇ ಸ್ಮೃತಿಯನ್ನು ಯೋಜನೆಮಾಡಬೇಕು, ಅದ್ವೈತವನ್ನು ಮನಗಾಣುವದಕ್ಕಾಗಿಯೇ ಸ್ಮೃತಿಯನ್ನು ಮಾಡಬೇಕು-ಎಂದರ್ಥ.¹ ಮತ್ತು ಅದ್ವೈತವನ್ನು (ಪಡೆದುಕೊಂಡು)², “ಮನಗಂಡು, ನಾನು ಪರಬ್ರಹ್ಮವೇ ಆಗಿರುತ್ತೇನೆ” ಎಂದು ಹಸಿವು

1. ಆತ್ಮನನ್ನು ತಿಳಿದುಕೊಂಡಬಳಿಕ ಅದ್ವೈತಸ್ಮೃತಿಸಂಗ್ರಹವನ್ನು ಮಾಡಬೇಕು, ಅದರಿಂದ ಜ್ಞಾನವು ಗಟ್ಟಿಯಾಗುತ್ತದೆ-ಎಂಬ ಅ|| ವ್ಯಾಖ್ಯಾನವು ಸರಿಯಲ್ಲ ಏಕೆಂದರೆ ಜ್ಞಾನವು ಉತ್ಪನ್ನವಾದರೆ ಮತ್ತೇನೂ ಮಾಡಬೇಕಾದದ್ದು ಇರುವದೇ ಇಲ್ಲ; ಅದ್ವೈತವು ಹೀಗೆ ಮಂಗಳರೂಪವಾದ್ದೆಂದು ನಿಶ್ಚಯಿಸಿ ಅದನ್ನು ಅರಿತುಕೊಳ್ಳುವದಕ್ಕೆ ಶಮದಮಾದಿಗಳ ಅಭ್ಯಾಸಮಾಡುವದರಮೂಲಕ ಯತ್ನಿಸಬೇಕು ಎಂದರ್ಥ. ಬೃ. ಭಾ. ೪-೪-೨೧.

2. ‘ಸಮನುಪ್ರಾಪ್ಯ’ ಎಂಬ ಮಾತು ಭಾಷ್ಯಮೂಲದಲ್ಲಿ ಬಿಟ್ಟುಹೋಗಿದೆ.

ಮುಂತಾದವುಗಳನ್ನು ದಾಟಿರುವ ನೇರಾಗಿ ಅಪರೋಕ್ಷವಾಗಿರುವ ಜನ್ಮರಹಿತನಾದ ಲೋಕವ್ಯವಹಾರವನ್ನೆಲ್ಲ ಮೀರಿರುವ¹ ಆತ್ಮನನ್ನು (ಅರಿತುಕೊಂಡು) ಜಡನಂತೆ ಲೋಕ (ವ್ಯವಹಾರವನ್ನು) ಮಾಡುತ್ತಿರಬೇಕು. ನಾನು ಇಂಥವನು ಎಂದು (ಹೊರಕ್ಕೆ) ತೋರಿಸಿಕೊಳ್ಳದೆ (ವ್ಯವಹಾರಮಾಡುತ್ತಿರಬೇಕು)² ಎಂದರ್ಥ.

(ಭಾಷ್ಯ)

೧೨೪ ಕಯಾ ಚರ್ಯಯಾ ಲೋಕಮ್ ಆಚರೇತ್ ಇತಿ? ಆಪ-

(ಭಾಷ್ಯಾರ್ಥ)

ಯಾವ ನಡವಳಿಕೆಯಿಂದ ಲೋಕ (ವ್ಯವಹಾರವನ್ನು) ಮಾಡುತ್ತಿರಬೇಕು? ಎಂದರೆ ಹೇಳುತ್ತಾರೆ:—

ನಿಸ್ತುತಿನಿರ್ನಮಸ್ಕಾರೋ ನಿಸ್ವಧಾಕಾರ ಏವ ಚ |

ಚಲಾಚಲನಿಕೇತಶ್ಚ ಯತಿಯಾದ್ಯಚ್ಛಿಕೋ ಭವೇತ್ || ೩೭ ||

೩೭. ಸ್ತೋತ್ರಮಾಡುವದಿಲ್ಲದೆ, ನಮಸ್ಕಾರಮಾಡುವದಿಲ್ಲದೆ, ಸ್ವಧಾಕಾರವಿಲ್ಲದೆ, ಚಲಾಚಲನಿಕೇತನಾಗಿ ಯತಿಯು ಯಾದ್ಯಚ್ಛಿಕನಾಗಿರಬೇಕು.

(ಭಾಷ್ಯ)

೧೨೫. ಸ್ತುತಿನಮಸ್ಕಾರಾದಿಸರ್ವಕರ್ಮವಿವರ್ಜಿತಃ, ತ್ಯಕ್ತಸರ್ವಬಾಹ್ಯೈಷಾಣಃ ಪ್ರತಿಪನ್ನಪರಮಹಂಸಪಾರಿವ್ರಾಜ್ಯಃ ಇತ್ಯಭಿಪ್ರಾಯಃ | “ ಏತಂ ವೈ ತಮಾ ತ್ಮಾನಂ ವಿದಿತ್ವಾ ” (ಬೃ. ೩-೫-೧) ಇತ್ಯಾದಿಶ್ರುತೇಃ | “ ತದ್ಬೃದ್ಧಯಸ್ತದಾತ್ಮಾನಸ್ತನ್ನಿಷ್ಠಾಸ್ತತ್ಪರಾಯಣಾಃ ” (ಗೀ. ೫-೧೭) ಇತ್ಯಾದಿಸ್ತೃತೇಶ್ಚ | ಚಲಂ ಶರೀರಮ್ | ಪ್ರತಿಕ್ಷಣಮ್ ಅನ್ಯಥಾಭಾವಾತ್ | ಅಚಲಮ್ ಆತ್ಮತತ್ತ್ವಮ್ | ಯದಾಕದಾಚಿತ್ ಭೋಜನಾದಿವ್ಯವಹಾರನಿಮಿತ್ತಮ್ ಆಕಾಶವತ್ ಅಚಲಂ ಸ್ವರೂಪಮ್ ಆತ್ಮತತ್ತ್ವಮ್ ಆತ್ಮನಃ ನಿಕೇತಮ್ ಆಶ್ರಯಮ್ ಆತ್ಮಸ್ಥಿತಿಂ ವಿಸ್ಮೃತ್ಯ “ ಅವಮ್ ” ಇತಿ ಮನ್ಯತೇ ಯದಾ ತದಾ ಚಲೋ ದೇಹಃ ನಿಕೇತಃ ಯಸ್ಯ ಸೋಽಯಮ್ (ಚಲನಿಕೇತಃ) | ಏವಂ ಚಲಾಚಲನಿಕೇತೋ ವಿದ್ವಾನ್ | ನ ಪುನರ್ಬಾಹ್ಯವಿಷಯಾಶ್ರಯಃ | ಸ ಚ ಯಾದ್ಯಚ್ಛಿಕೋ ಭವೇತ್ | ಯದ್ಯಚ್ಛಾಪ್ರಾಪ್ತಕೌಪೀನಾಚ್ಛಾದನಗ್ರಾಸಮಾತ್ರದೇಹಸ್ಥಿತಿಃ ಇತ್ಯರ್ಥಃ ||

1. ಬೃ. ೩-೫-೧ ರ ಸೂಚನೆಯಿದು.

2. “ ಬಾಲ್ಕೇನ ತಿಷ್ಠಾಸೇತ್ ” ಬೃ. ೩-೫-೧ ಎಂಬ ಶ್ರುತಿಯನ್ನೂ ಸೂ. ಭಾ. ೩-೪-೧೦ ನ್ನೂ ನೋಡಿರಿ. ಇಲ್ಲಿಂದ ಹಿಡಿದು ಮೂರು ಶ್ಲೋಕಗಳಲ್ಲಿ ಹೇಳಿರುವವು ಕೃತಾರ್ಥನಲಕ್ಷಣಗಳು, ಮುಮುಕ್ಷುವಾದ ಸಂನ್ಯಾಸಿಗೆ ಸಾಧನಗಳು.

(ಭಾಷ್ಯ)

ಸ್ತುತಿಸುವದು, ನಮಸ್ಕರಿಸುವದು-ಮುಂತಾದ ಯಾವ ಕರ್ಮವೂ ಇಲ್ಲದವರಿಗೆ, ಹೊರಗಿನ ಏಷಣೆಗಳನ್ನೆಲ್ಲ ಬಿಟ್ಟು ಪರಮಹಂಸಪಾರಿವ್ರಾಜ್ಯವನ್ನು¹ ಸೊಂದಿದವನಾಗಿ ಎಂದು ಅಭಿಪ್ರಾಯ. “ಈ ಅಂಥ ಆತ್ಮನನ್ನೇ ಅರಿತುಕೊಂಡು ಏಷಣೆಗಳನ್ನು ಬಿಟ್ಟಿದ್ದು ಭಿಕ್ಷಾಚರ್ಯವನ್ನು ಮಾಡುವರು.” ಬೃ. ೩-೫-೧) ಎಂದು ಮುಂತಾಗಿರುವ ಶ್ರುತಿಯೂ “ಅದರಲ್ಲಿಯೇ ಬುದ್ಧಿಯುಳ್ಳವರಾಗಿ ಅದನ್ನೇ ಆತ್ಮನನ್ನು ಸೂಡಿಕೊಂಡವರಾಗಿ, ಅದರಲ್ಲಿಯೇ ನಿಷ್ಕೆಯುಳ್ಳವರಾಗಿ, ಅದೇ ಪರಮಗತಿಯನ್ನು ಪಡೆದವರಾಗಿ” (ಗೀ. ೫-೧೭) ಎಂದು ಮುಂತಾಗಿರುವ ಸ್ಮೃತಿಯೂ ಇದಕ್ಕೆ ಪ್ರಮಾಣವು. ಚಲವೆಂದರೆ ಶರೀರವು, ಏಕೆಂದರೆ (ಇದು) ಪ್ರತಿಕ್ಷಣವೂ ಬೇರೆಯಾಗುತ್ತಿರುವದು, ಚಲವೆಂದರೆ ಆತ್ಮತತ್ತ್ವವು. ಯಾವಾಗಲಾದರೂ ಊಟವೇ ಮುಂತಾದ ಸ್ವವಹಾರದ ನಿಮಿತ್ತವಾಗಿ, ಆಕಾಶದಂತೆ ಅಚಲವಾಗಿರುವ ಸ್ವರೂಪವಾದ ಆತ್ಮತತ್ತ್ವವೆಂಬ ನಿರ್ಕೇತನವನ್ನು ಆಶ್ರಯವಾದ ಆತ್ಮಸ್ಥಿತಿಯನ್ನು ಮರೆತು ಯಾವಾಗ ‘ನಾನು’ ಎಂದು ಎಣಿಸಿಕೊಳ್ಳುವನೋ ಆಗ, ಚಲವಾದ ಶೇಷವೇ ಯಾವನಿಗೆ ನಿರ್ಕೇತವೋ ಅಂಥ ಇವನು (ಚಲನಿರ್ಕೇತನು)². ಜ್ಞಾನಿಯು ಹೀಗೆ ಚಲಾಚಲನಿರ್ಕೇತನಾಗಿರುವನೇ ಹೊರತು ಹೊರಗಿನ ಏಷಯಗಳನ್ನು ಆಶ್ರಯಿಸಿಕೊಂಡಿರುವದಿಲ್ಲ³. ಮತ್ತು ಅವನು ಯಾದೃಚ್ಛಿಕನಾಗಿರಬೇಕು, ಖಾನೇ ದೊರಕಿದ ಕೌಪೀನವನ್ನು ಹಾಕಿಕೊಳ್ಳುವದು, (ಒಂದು) ಕವಳ ಅನ್ನದಿಂದಲೇ ಶೇಷವನ್ನು ಕಾಪಾಡಿಕೊಳ್ಳುವದು⁴-(ಬೀಗಿರಬೇಕು) ಎಂದರ್ಥ⁵.

1. ಸಂನ್ಯಾಸಾಶ್ರಮವೆಂಬ ಸ್ವಾರ್ಥಸಂನ್ಯಾಸವೊಂದು, ಏಷಣಾತ್ಯಾಗರೂಪವಾದ ಪರಮಹಂಸಪಾರಿವ್ರಾಜ್ಯವೆಂಬ, ಜ್ಞಾನಾಂಗಸಂನ್ಯಾಸವೊಂದು-ಹೀಗೆ ಎರಡು ಸಂನ್ಯಾಸಗಳಿರುವವು ಎಂದು ಬೃ. ಭಾ. ೩-೫-೧ ರಲ್ಲಿ ಹೇಳಿದೆ. ಇಲ್ಲಿ ಜ್ಞಾನಾಂಗವಾದ ಸಂನ್ಯಾಸವನ್ನು ಹೇಳಿದೆ. ಏತಿಕೆಯನ್ನು ನೋಡಿ.

2. ‘ಚಲನಿರ್ಕೇತಃ’ ಎಂಬ ಮಾತು ಭಾಷ್ಯಮೂಲದಲ್ಲಿ ಬಿಟ್ಟುಹೋಗಿದೆ ಎಂದು ಗ್ರಂಥಿಸಲಾಗಿದೆ.

3. ಹೊರಗಿನ ಮನೆ, ಮಠ-ಮುಂತಾದವುಗಳಿಲ್ಲದವನಾಗಿರುತ್ತಾನೆ ಎಂದರ್ಥ. 1. ಧ. ೧-೮-೨೨-೪ ರಲ್ಲಿರುವ ಆತ್ಮಸ್ವರೂಪವರ್ಣನೆಯನ್ನು ನೋಡಿ.

4. ಗೌ. ಧ. ೧-೩-೧೭, ೧೮ ನ್ನು ನೋಡಿ.

5. ಈ ಕಾರಿಕೆಯ ಮೊದಲನೆ ಅರ್ಧದ ಅಭಿಪ್ರಾಯವನ್ನು ನೋ. ಧ. ೨೪೫-೨೪ ಮುಂತಾದ ಸ್ತುತಿನಾಟ್ಯಗಳಲ್ಲಿ ಕಾಣಬಹುದು.

ತತ್ತ್ವನಾಧ್ಯಾತ್ಮಿಕಂ ದೃಷ್ಟ್ವಾ ತತ್ತ್ವಂ ದೃಷ್ಟ್ವಾ ತು ಬಾಹ್ಯತಃ |

ತತ್ತ್ವೇಭೂತಸ್ತದಾರಾಮಸ್ತತ್ತ್ವಾದಪ್ರಚ್ಯುತೋ ಭವೇತ್ || ೩೮ ||

೩೮. ಒಳಗಿನ ತತ್ತ್ವವನ್ನು ಕಂಡುಕೊಂಡು, ಹೊರಗಿನ ತತ್ತ್ವವನ್ನೂ ಕಂಡುಕೊಂಡು ತತ್ತ್ವವೇ (ತಾನಾ)ಗಿ ಅದರಲ್ಲಿಯೇ ರತನಾಗಿ, ತತ್ತ್ವದಿಂದ ಜಾರಿದೀಳದೆ ಇರಬೇಕು.

(ಭಾಷ್ಯ)

೧೨೬. ಬಾಹ್ಯಂ ಪೃಥಿವ್ಯಾದಿತತ್ತ್ವಮ್, ಆಧ್ಯಾತ್ಮಿಕಂ ಚ ದೇಹಾದಿಲಕ್ಷಣಂ ರಜ್ಜುಸರ್ಪಾದಿವತ್ ಸ್ಪಷ್ಟಮಾಯಾದಿವಚ್ಚ ಅಸತ್ | “ನಾಚಾರವೃಣಂ ವಿಕಾರೀನಾಮಧೇಯಮ್” (ಛಾಂ. ೬-೧-೪) ಇತ್ಯಾದಿಶ್ರುತೇಃ | ಆತ್ಮಾ ಚ ಸಬಾಹ್ಯಾಭ್ಯಂತರೋಹ್ಯಜಃ, ಅವೌರ್ವಃ, ಅನಪರಃ,¹ ಅನನ್ತರಃ, ಅಬಾಹ್ಯಃ, ಕೃತ್ಸ್ನಃ, ತಥಾ ಆಕಾಶವತ್ ಸರ್ವಗತಃ, ಸೂಕ್ಷ್ಮಃ, ಅಚಲಃ, ನಿರ್ಗುಣಃ, ನಿಷ್ಕಲಃ, ನಿಷ್ಕ್ರಿಯಃ | “ತತ್ತ್ವಂ ಸ ಆತ್ಮಾ ತತ್ತ್ವಮಸಿ” (ಛಾಂ. ೬-೮-೧೬) ಇತಿ ಶ್ರುತೇಃ | ಇತಿ ವಿವಂ ತತ್ತ್ವಂ ದೃಷ್ಟ್ವಾ | ತತ್ತ್ವೇಭೂತಃ | ತದಾರಾಮಃ ನ ಬಾಹ್ಯರಮಣಃ | ಯಥಾ ಅತತ್ತ್ವದರ್ಶೀ ಕಶ್ಚಿತ್ ಚಿತ್ತಮ್ ಆತ್ಮತ್ವೇನ ಪ್ರತಿಪನ್ನಃ ಚಿತ್ತಚಲನಮ್ ಅನು ಚಲಿತಮ್ ಆತ್ಮಾನಂ ಮನ್ಯಮಾನಃ ತತ್ತ್ವಾತ್ ಚಲಿತಂ ದೇಹಾದಿಭೂತಮ್ ಆತ್ಮಾನಂ ಕದಾಚಿತ್ ಮನ್ಯತೇ “ಪ್ರಚ್ಯುತೋಽಹಮ್ ಆತ್ಮತತ್ತ್ವಾತ್ ಇದಾನೀಮ್” ಇತಿ | ಸಮಾಹಿತೇ ತು ಮನಸಿ ಕದಾಚಿತ್ ತತ್ತ್ವೇಭೂತಂ ಪ್ರಸನ್ನಮ್ ಆತ್ಮಾನಂ ಮನ್ಯತೇ ‘ಇದಾನೀಮ್ ಅಸ್ಮಿ ತತ್ತ್ವೇಭೂತಃ’ ಇತಿ, ನ ತಥಾ ಆತ್ಮವಿದ್ಭವೇತ್ | ಆತ್ಮನಃ ಏಕರೂಪತ್ವಾತ್, ಸ್ವರೂಪಪ್ರಚ್ಯವನಾಸಂಭವಾಚ್ಚ | ‘ಸದೈವ ಬ್ರಹ್ಮಾಸ್ಮಿ’ ಇತಿ ಅಪ್ರಚ್ಯುತೋ ಭವೇತ್ ತತ್ತ್ವಾತ್ | ಸದಾ ಅಪ್ರಚ್ಯುತಾತ್ಮತತ್ತ್ವದರ್ಶನೋ ಭವೇತ್ ಇತ್ಯಭಿಪ್ರಾಯಃ | “ಶುನಿ ಚೈವ ಶ್ವಪಾಕೇ ಚ” (ಗೀ. ೫-೧೮), “ಸಮಂ ಸರ್ವೇಷು ಭೂತೇಷು” (ಗೀ. ೧೩-೨೭) ಇತ್ಯಾದಿಸ್ತೋತೇಃ ||

(ಭಾಷ್ಯಾರ್ಥ)

ಹೊರಗಿನ ಪೃಥಿವ್ಯಾದಿಗಳ ತತ್ತ್ವವೂ ಒಳಗಿನ ಶರೀರವೇ ಮುಂತಾದ ರೂಪದ (ವಸ್ತುಗಳ ತತ್ತ್ವವೂ) ಹಗ್ಗದ ಹಾವು. ಮುಂತಾದವುಗಳಂತೆಯೂ ಕನಸು, ಮಾಯೆ-ಮುಂತಾದವುಗಳಂತೆಯೂ ಅಸತ್ತು, “ಕಾರ್ಯವು ಮಾತಿನಿಂದಾದ ಹೆಸರು ಮಾತ್ರ” (ಛಾಂ. ೬-೧-೪)-ಮುಂತಾದ ಶ್ರುತಿಯು ಇದಕ್ಕೆ ಪ್ರಮಾಣವು. ಮತ್ತು ಆತ್ಮನು

1. ಈ ಮಾತುಗಳು ವಾ|| ಪಾಠದಲ್ಲಿವೆ.

2. ‘ತತ್ತ್ವೇಭೂತಂ’ ಎಂಬದಕ್ಕಿಂತ ಇದೇ ಸರಿಯಾದ ಪಾಠವೆಂದು ತೋರುತ್ತದೆ. ಏಕೆಂದರೆ ಮೂಲದಲ್ಲಿ ಇದೇ ಇದೆ. ‘ಪ್ರಸನ್ನಾತ್ಮಾನಂ’ ಎಂಬುದಕ್ಕಿಂತ ಈ ವಾ|| ಪಾಠವೇ ಮೇಲು.

ಒಳಗೂ ಹೊರಗೂ ಜನ್ಮವಿಲ್ಲದವನೇ ; ಒಂದಿಲ್ಲದವನು, ಮುಂದಿಲ್ಲದವನು, ಒಳಗಿಲ್ಲದವನು, ಹೊರಗಿಲ್ಲದವನು, ಪೂರ್ಣನು, ಮತ್ತು ಆಕಾಶದಂತೆ ಸರ್ವಗತನೂ ಸೂಕ್ಷ್ಮನೂ (ಆವನನು), ಅಲುಗಾಡವನು, ಗುಣಗಳಿಲ್ಲದವನು, ಅವಯವಗಳಿಲ್ಲದವನು, ಕ್ರಿಯೆಯಿಲ್ಲದವನು, “ಅದು ಸತ್ಯವು, ಅದು ಆತ್ಮನು; ಅದೇ ನೀನಾಗಿರುವೆ” (ಭಾಂ. ೬-೮-೭) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು. ಹೀಗೆಂದು ತತ್ತ್ವವನ್ನು ಕಂಡುಕೊಂಡು ತತ್ತ್ವವೇ ಆವನನಾಗಿ ಅದರಲ್ಲಿ ಆರಾಮನಾಗಿ, ಎಂದರೆ ಹೊರಗಿನ (ವಸ್ತುಗಳಲ್ಲಿ) ರಚನಾಗದೆ (ಎಂದರ್ಥ). ಹೇಗೆ ತತ್ತ್ವವನ್ನು ಕಂಡುಕೊಳ್ಳದವನೊಬ್ಬನು ಚಿತ್ತವನ್ನೇ (ತನ್ನ) ಆತ್ಮನೆಂದು ತಿಳಿದುಕೊಂಡು ಚಿತ್ತವು ಚಲಿಸಿದ್ದನ್ನು ಅನುಸರಿಸಿ ತಾನೂ ಚಲಿತನಾದೆನೆಂದು ಭಾವಿಸಿಕೊಳ್ಳುತ್ತಾ, ‘ನಾನು ಈಗ ಆತ್ಮತತ್ತ್ವದಿಂದ ಜಾರಿಬಿದ್ದೆನು’ ಎಂದು ತತ್ತ್ವದಿಂದ ಚಲಿಸಿ ದೇಹಾದಿಗಳೇ ತಾನು ಆದೆನೆಂದು ಒಂದು ಸಲ ಎಣಿಸಿಕೊಳ್ಳುವನೋ, ಆದರೆ ಮತ್ತೊಮ್ಮೆ ಮನಸ್ಸು ಸಮಾಧಾನವನ್ನು ಹೊಂದಿದರೆ ‘ಈಗ ತತ್ತ್ವವಾದೆನು’ ಎಂದು ತಾನು ತತ್ತ್ವವೇ ಆಗಿ ಪ್ರಸನ್ನನಾದೆನೆಂದು ಎಣಿಸಿಕೊಳ್ಳುವನೋ, ಹಾಗೆ ಆತ್ಮಜ್ಞಾನಿಯು ಆಗಬಾರದು. ಏಕೆಂದರೆ ಆತ್ಮನು ಒಂದೇ ರೂಪದವನಾಗಿರುತ್ತಾನೆ, (ಅವನು ತನ್ನ) ಸ್ವರೂಪದಿಂದ ಜಾರಿಬೀಳುವದೆಂಬುದೂ ಆಗುವಂತಿಲ್ಲ.³ (ಆದ್ದರಿಂದ) ‘ಯಾವಾಗಲೂ ಬ್ರಹ್ಮವಾಗಿರುವೆನು’ ಎಂದು ತತ್ತ್ವದಿಂದ ಜಾರಿಬೀಳದೆ ಇರಬೇಕು. “ನಾಯಿಯಲ್ಲಿಯೂ ಚಂಡಾಲನಲ್ಲಿಯೂ (ಪಂಡಿತರು ಸಮದರ್ಶಿಗಳಾಗಿರುವರು.” ಗೀ. ೫-೧೮) “ಎಲ್ಲಾ ಪ್ರಾಣಿಗಳಲ್ಲಿಯೂ ಸಮವಾಗಿರುವೆ” (ಅವು ನಾರವುವರೂ ನಾರವಾಗದ ಪರಮೇಶ್ವರನನ್ನು ಕಂಡವನೇ ತತ್ತ್ವವನ್ನು ಕಂಡವನು. ಗೀ. ೧೩-೨೭) ಮುಂತಾದ ಸ್ಮೃತಿಯು ಇದಕ್ಕೆ ಪ್ರಮಾಣವು.³

— — — — —

1. ಇಲ್ಲಿರುವ ಆತ್ಮವಿಶೇಷಣಗಳನ್ನು ಮುಂದೆ, ಬೃಹದಾರಣ್ಯಕ-ಮುಂತಾದ ಪಲವು ಶ್ರುತಿಗಳಿಂದ ಆರಿಸಿಕೊಂಡಿದೆ ಎಂಬುದು ಸ್ಪಷ್ಟ.
2. ಬಾಹ್ಯಾಧ್ಯಾತ್ಮಿಕವಾದ ಅನಾತ್ಮವು ಅಸತ್ತಾಗಿರುವದೆಂಬುದು ಅವುಗಳ ತತ್ತ್ವ; ಆತ್ಮನು ಯಾವಾಗಲೂ ಸತ್ತೇ ಎಂಬುದು ಆತ್ಮನ ತತ್ತ್ವವು. ಗೀ. ಭಾ. ೧೩-೨೬.
3. ಇಲ್ಲಿ ಖಂಡಿಸಿರುವ ಪೂರ್ವಪಕ್ಷವನ್ನು ಧ್ಯಾನವಾದಿಗಳಾದ ಕೆಲವರು ವೇದಾಂತಿಗಳು ಅವಲಂಬಿಸಿದ್ದರು. ಈ ಕಾರಿಕೆಗೆ ಅವರು ಮಾಡುತ್ತಿದ್ದ ಅರ್ಥವನ್ನೇ ಇಲ್ಲಿ ಅನುವಾದ ಮಾಡಿಕೊಂಡಿದೆ. ಹೀಕಿಯನ್ನು ನೋಡಿ.
4. ಈ ವಾಕ್ಯಗಳಲ್ಲಿ ತತ್ತ್ವಜ್ಞಾನವನ್ನೇ ಹೇಳಿದೆ; ತತ್ತ್ವಭಾವನೆಯನ್ನಲ್ಲ.

೨. ಅದ್ವೈತಪ್ರಕರಣ

ಗ್ರಂಥಸಂಬಂಧ

(ಭಾಷ್ಯ)

೧೨೨. ಓಜ್ವಾರನಿರ್ಣಯೇ ಉಕ್ತಃ ಪ್ರಸಜ್ಜೋಪರಮಃ ಶಿವಃ ಅದ್ವೈತಃ ಆತ್ಮಾ ಇತಿ ಪ್ರತಿಜ್ಞಾಮಾತ್ರೇಣ | “ಜ್ಞಾತೇ ದ್ವೈತಂ ನ ವಿದ್ಯತೇ” (೧-೧೮) ಇತಿ ಚ | ತತ್ರ ದ್ವೈತಾಭಾವಸ್ತು ವೈತಧ್ಯಾಪ್ರಕರಣೇನ ಸ್ವಸ್ವಮಾಯಾಗನ್ಧರ್ವನಗರಾದಿದೃಷ್ಟಾಂತೈಃ ದೃಶ್ಯತ್ವಾದ್ಯನ್ತವತ್ತ್ವಾದಿದೇತುಭಿಃ ತರ್ಕೇಣ ಚ ಪ್ರತಿಪಾದಿತಃ | ಅದ್ವೈತಂ ಕಿಮ್ ಆಗಮಮಾತ್ರೇಣ ಪ್ರತಿಪತ್ತವ್ಯಮ್, ಆಹೋಸ್ತಿತ್ ತರ್ಕೇಣಾಪಿ ಇತಿ? ಅತ ಆಹ-ಶಕ್ಯತೇ ತರ್ಕೇಣಾಪಿ ಜ್ಞಾತುಮ್ | ತತ್ ಕಥಮ್ ಇತಿ ಅದ್ವೈತಪ್ರಕರಣಮ್ ಆರಭ್ಯತೇ ||

(ಭಾಷ್ಯಾರ್ಥ)

ಓಂಕಾರವನ್ನು ನಿರ್ಣಯಮಾಡುವಾಗ ಆತ್ಮನು ಪ್ರಪಂಚೋಪಶಮನು, ಶಿವನು, ಅದ್ವೈತನು-ಎಂದು ಪ್ರತಿಜ್ಞಾಮಾತ್ರದಿಂದ ಹೇಳಿತ್ತು. “ಆರಿತರೆ ದ್ವೈತವಿರುವದಿಲ್ಲ” (೧-೧೮) ಎಂದೂ ಹೇಳಿತ್ತು. ಇವೆ(ರಡ)ರಲ್ಲಿ ದ್ವೈತವಿರುವದಿಲ್ಲವೆಂಬುದನ್ನು ಮಾತ್ರ ವೈತಧ್ಯಾಪ್ರಕರಣದಲ್ಲಿ ಕನಸು, ವಾಯಿ, ಗಂಧರ್ವನಗರ-ಮುಂತಾದ ದೃಷ್ಟಾಂತಗಳಿಂದ ದೃಶ್ಯವಾಗಿರುವದು, ಮೊದಲುಕೊನೆಗಳಿರುವದು-ಮುಂತಾದ ಹೇತುಗಳ (ಆಧಾರ)ದಿಂದ ತರ್ಕದಿಂದಲೂ ತಿಳಿಸಿಕೊಟ್ಟಿದ್ದಾಯಿತು. (ಇನ್ನು) ಅದ್ವೈತವನ್ನು ಒರೆಯ ಆಗಮದಿಂದಲೇ ತಿಳಿದುಕೊಳ್ಳಬೇಕೆ, ಅಥವಾ ತರ್ಕದಿಂದಲೂ (ಅದನ್ನು ತಿಳಿದುಕೊಳ್ಳುವದಕ್ಕಾದೀತೋ)?-ಎಂದರೆ ಇದಕ್ಕೆ ಹೇಳುತ್ತಾರೆ: (ಇದನ್ನು) ತರ್ಕದಿಂದಲೂ ತಿಳಿದುಕೊಳ್ಳುವದಕ್ಕೆ ಆಗುತ್ತದೆ. ಅದು ಹೇಗೆ ಎಂಬುದನ್ನು (ತಿಳಿಸುವದಕ್ಕೆ) ಅದ್ವೈತಪ್ರಕರಣವನ್ನು ಪ್ರಾರಂಭಿಸಿರುತ್ತದೆ.

1. “ಓಜ್ವಾರನಿರ್ಣಯಃ ಉಕ್ತಃ”-ಎಂದು ಭಾಷ್ಯಪಾಠವನ್ನು ಓಪ್ಪಿದರೆ ಓಂಕಾರವು ಪ್ರಪಂಚವಿಲ್ಲದ, ಶಿವ, ಅದ್ವೈತ, ಆತ್ಮನೇ ಎಂದು ಹೇಳಿತ್ತು ಎಂದೂ ಅರ್ಥಮಾಡಬಹುದು. ಉಪನಿಷತ್ತಿನ ೨, ೧೨ನೆಯ ಮಂತ್ರಗಳನ್ನು ನೋಡಿರಿ.

2. ಆಗಮಪ್ರಕರಣವು ಉಪದೇಶಪ್ರಧಾನವಾದದ್ದು; ಅಲ್ಲಿ ಹೇಳಿರುವದಕ್ಕೆ ಅಲ್ಲಿಯುಕ್ತಿಯನ್ನು ಕೊಟ್ಟಿಲ್ಲ.

3. ಅದ್ವೈತ, ದ್ವೈತಮಿಥ್ಯಾತ್ವ-ಇವೆರಡರಲ್ಲಿ.

4. ೨-೨, ೨-೧೨ ಇವುಗಳಲ್ಲಿ ಈ ದೃಷ್ಟಾಂತಗಳಿವೆ.

5. ೨.೪, ೬ ಈ ಕಾರಿಕೆಗಳನ್ನು ನೋಡಿ.

ಉಪಾಸನಾಶ್ರಿತೋ ಧರ್ಮೋ ಜಾತೇ ಬ್ರಹ್ಮಣಿ ವರ್ತತೇ |
ಪ್ರಾಗುತ್ಪತ್ತೇರಜಂ ಸರ್ವಂ ತೇನಾಸೌ ಕೃಪಣಃ ಸ್ಮೃತಃ || ೧ ||

೧. ಉಪಾಸನೆಯನ್ನಾಶ್ರಯಿಸಿರುವ ಧರ್ಮನು ಉತ್ಪತ್ತಿಗೆ ಮೊದಲು ಎಲ್ಲವೂ ಅಜನ್ಮ (ಎಂದು) ಜಾತಬ್ರಹ್ಮದಲ್ಲಿ ಇದ್ದುಕೊಂಡಿರುತ್ತಾನೆ. ಅದರಿಂದ ಇವನು ಕೃಪಣನೆನಿಸುವನು.

(ಭಾಷ್ಯ)

೧೨೦. ಉಪಾಸ್ಯೋಪಾಸನಾದಿಭೇದಜಾತಂ ಸರ್ವಂ ವಿತಥಮ್, ಕೇವಲಶ್ಚ ಆತ್ಮಾ ಅದ್ವಯಃ ಪರಮಾರ್ಥಃ ಇತಿ ಸ್ಥಿತಮ್ ಅತೀತೇ ಪ್ರಕರಣೇ | ಯತಃ ಉಪಾಸನಾಶ್ರಿತಃ ಉಪಾಸನಮ್ ಆತ್ಮನಃ ಮೋಕ್ಷಸಾಧನತ್ವೇನ ಗತಃ “ಉಪಾಸಕೋಽಪಿ”, ಮನು ಉಪಾಸ್ಯಂ ಬ್ರಹ್ಮ | ತದುಪಾಸನಂ ಕೃತ್ವಾ ಜಾತೇ ಬ್ರಹ್ಮಣಿ ಇದಾಸೀಂ ವರ್ತಮಾನಃ ಅಜಂ ಬ್ರಹ್ಮ ರೂಪತಾತ್ ಉದ್ವರ್ಷಂ ಪ್ರತಿಪತ್ಸ್ಯೇ | ಪ್ರಾಗುತ್ಪತ್ತೇಶ್ಚ ಅಜಮಿದಂ ಸರ್ವಮ್ ಆಹಂ ಚ | ಯದಾತ್ಮಕೋಽಹಂ ಪ್ರಾಗುತ್ಪತ್ತೇಃ, ಇದಾಸೀಂ ಜಾತೋ ಜಾತೇ ಬ್ರಹ್ಮಣಿ ಚ ವರ್ತಮಾನಃ ಉಪಾಸನಯಾ ಪುನಃ ತದೇನ ಪ್ರತಿಪತ್ಸ್ಯೇ” ಇತ್ಯೇವಮ್ ಉಪಾಸನಾಶ್ರಿತಃ ಧರ್ಮಃ ಸಾಧಕಃ ಯೇನ ಏವಂ ಹುದ್ರಬ್ರಹ್ಮವಿತ್ ತೇನ ಅಸೌ ಕಾರಣೇನ ಕೃಪಣಃ ದೀನಃ ಅಲ್ಪಕಃ ಸ್ಮೃತಃ ಸಿತ್ಯಾಜಬ್ರಹ್ಮದರ್ಶಿಃ ಇತ್ಯಭಿಪ್ರಾಯಃ | “ಯದ್ವಾಚಾನಭ್ಯುದಿತಂ ಯೇನ ವಾಗಭ್ಯುದ್ಯತೇ | ತದೇವ ಬ್ರಹ್ಮತ್ವಂ ನಿಂದಿ ನೇದಂ ಯದಿದಮುಪಾಸತೇ” (ಕೇ. ೧-೪) ಇತ್ಯಾದಿಬ್ರಹ್ಮೇಶ್ವರಲಕಾರಾಣಾಮ್ ||

(ಭಾಷ್ಯಾರ್ಥ)

ಉಪಾಸ್ಯ,¹ ಉಪಾಸನೆ-ಮುಂತಾದ ಭೇದಸಮೂಹವೆಲ್ಲವೂ ವಿತಥವೇ, ತನಗೆರಡನೆಯದಿಲ್ಲದ ಆತ್ಮನೊಬ್ಬನೇ ಪರಮಾರ್ಥವು-ಎಂದು ಹಿಂದಿನ ಪ್ರಕರಣದಲ್ಲಿ ಸಿದ್ಧವಾಗಿರುತ್ತದೆ. ಯಾವ ಕಾರಣದಿಂದ, ಉಪಾಸನೆಯನ್ನಾಶ್ರಯಿಸಿರುವ ಉಪಾಸನೆಯು ತನಗೆ ಮೋಕ್ಷಸಾಧನವು ಎಂದುಕೊಂಡವನಾಗಿ “ನಾನು ಉಪಾಸಕನು, ನನಗೆ ಬ್ರಹ್ಮವು ಉಪಾಸ್ಯ(ವಾಗಿವೆ); ಅದರ ಉಪಾಸನೆಯನ್ನು ಮಾಡಿ ಪುಟ್ಟಿರುವ ಬ್ರಹ್ಮದಲ್ಲಿ ಈಗ ಇರುವವನಾಗಿ ಜನ್ಮರಹಿತವಾದ ಬ್ರಹ್ಮವನ್ನು (ಈ)

1. ಉಪಾಸನೆಗೆ ವಿಷಯ.
2. ಜಗದ್ರೂಪವಾಗಿ ಪರಿಣಮಿಸಿರುವ ಬ್ರಹ್ಮದಲ್ಲಿ.

ಶರೀರವು ಬಿದ್ದ ಬಳಿಕ ಪಡೆದುಕೊಳ್ಳುವೆನು.¹ ಸೃಷ್ಟಿಯಾಗುವದಕ್ಕೆ ಮೊದಲು ಇದೆಲ್ಲವೂ ನಾನೂ ಹುಟ್ಟಿಲ್ಲದ (ಬ್ರಹ್ಮವೇ ಆಗಿದ್ದೆವು). ಸೃಷ್ಟಿಗೆ ಮೊದಲು ನಾನು ಯಾವ ಸ್ವರೂಪವಾಗಿದ್ದು, ಈಗ ಹುಟ್ಟಿ ಹುಟ್ಟಿರುವ ಬ್ರಹ್ಮದಲ್ಲಿಯೂ ಕೊಂಡಿರುವೆನೋ, ಮತ್ತೆ ಉಪಾಸನೆಯಿಂದ ಅದೇ (ಬ್ರಹ್ಮವನ್ನು) ಪಡೆದುಕೊಳ್ಳುವೆನು” ಎಂದೀ ಪರಿಯಲ್ಲಿ ಉಪಾಸನೆಯನ್ನು ಆಶ್ರಯಿಸಿಕೊಂಡಿರುವ ಧರ್ಮನು², ಸಾಧಕನು, ಈ ರೀತಿಯಲ್ಲಿ ಯಾವ(ಕಾರಣ)ದಿಂದ ಕೇಳು ಬ್ರಹ್ಮವನ್ನು (ಮುಟ್ಟಿಗೆ) ಅರಿತವನಾಗಿರುವೆನೋ, ಆ ಕಾರಣದಿಂದ ಅವನು ಕೃಪಣನು³, ದೀನನು, ಅಲ್ಪನು—ಎಂದು ನಿತ್ಯವಾದ ಹುಟ್ಟಿಲ್ಲದ ಬ್ರಹ್ಮವನ್ನು ಕಂಡುಕೊಂಡವರಿಂದ ಅನ್ನಿಸಿಕೊಳ್ಳುತ್ತಾನೆ ಎಂದು ಅಭಿಪ್ರಾಯ. “ಯಾವದು ಮಾತಿನಿಂದ ಹೇಳುವದಕ್ಕಾಗದೋ ಯಾವದರಿಂದ ಮಾತೇ ಹೇಳಲ್ಪಡುವದೋ ಅದೇ ಬ್ರಹ್ಮವೆಂದು ನೀನು ಅರಿತುಕೊ. ಇದು ಎಂದು ಉಪಾಸನೆ ಮಾಡುವರಲ್ಲ, ಇದಲ್ಲ” (ಕೇ. ೧-೪) ಎಂದು ಮೊದಲಾಗಿರುವ ತಲವ ಕಾರಶ್ರುತಿ ಇದಕ್ಕೆ ಪ್ರಮಾಣವು.

ಅಜಾತಬ್ರಹ್ಮನಾದಕ್ಕೆ ಅವತರಣಿಕೆ

(ಭಾಷ್ಯ)

೧೨೯. ಸಬಾಹ್ಯಾಭ್ಯಸ್ತರಮ್, ಅಜಮ್ ಆತ್ಮಾನಂ ಪ್ರತಿಪತ್ತುಮ್ ಅಶಕ್ತುವನ್ ಅವಿದ್ಯಯಾ ದೀನಮ್ ಆತ್ಮಾನಂ ಮನ್ಯಮಾನಃ, “ಜಾತೋಽಸ್ಮಮ್, ಜಾತೇ ಬ್ರಹ್ಮಣಿ ವರ್ತೇ, ತದುಪಾಸನಾಶ್ರಿತಃ ಸನ್ ಬ್ರಹ್ಮ ಪ್ರತಿಪತ್ಸ್ಯೇ” ಇತ್ಯೇನಂ ಪ್ರತಿಪನ್ನಃ ಕೃಪಣೋ ಭವತಿ ಯಸ್ಮಾತ್—

(ಭಾಷ್ಯಾರ್ಥ)

ಒಳಗೂ ಹೊರಗೂ ಹುಟ್ಟಿಲ್ಲದ ಆತ್ಮನನ್ನು ಅರಿಯಲಾರದೆ ಅವಿದ್ಯೆಯಿಂದ ತಾನು ದೀನನೆಂದು ಭಾವಿಸಿಕೊಂಡು “ನಾನು ಹುಟ್ಟಿರುವೆನು, ಹುಟ್ಟಿದ ಬ್ರಹ್ಮದಲ್ಲಿ ಇರುತ್ತೇನೆ, ಅದರ ಉಪಾಸನೆಯನ್ನು ಆಶ್ರಯಿಸಿಕೊಂಡು ಬ್ರಹ್ಮವನ್ನು ಪಡೆಯುವೆನು” ಎಂದೀ ಪರಿಯಲ್ಲಿ ತಿಳಿದುಕೊಂಡಿರುವವನು ಕೃಪಣನಾಗುವನಲ್ಲವೆ,—

1. ಉಪಾಸನೆಯನ್ನು ಮಾಡಿ ಸಾಕ್ಷಾತ್ತಾರಮಾಡಿಕೊಂಡರೆ ಶರೀರವನ್ನು ಬಿಟ್ಟು ಬಳಿಕ ಅರ್ಚಿಸಲಾಗದಿದ್ದರಿಂದ ಹೋಗಿ ಬ್ರಹ್ಮಸಾಯುಷ್ಯವನ್ನು ಪಡೆಯುತ್ತಾನೆಂದು ಉಪನಿಷತ್ತುಗಳಲ್ಲಿ ಹೇಳಿದೆ.

2. ಧರ್ಮ ಎಂಬ ಮಾತನ್ನು ಜೀವ ಎಂಬ ಅರ್ಥದಲ್ಲಿ ಕಾರಿಕಾಕಾರರು ಅಲ್ಲಲ್ಲಿ ಉಪಯೋಗಿಸುತ್ತಾರೆ. ದೇಹಧಾರಣೆಮಾಡಿರುವದರಿಂದ ಧರ್ಮನಿಗನುವನು ಎಂದು ಅ| ವ್ಯಾಖ್ಯಾನದಲ್ಲಿ ಕಲ್ಪಿಸಿದೆ. ಈ ಪ್ರಯೋಗಕ್ಕೆ ಕ. ೨-೨-೧೪ ನೋಡಿ.

3. ಬೃ. ೩-೮-೧೦ರ ಸೂಚನೆ.

ಅತೋ ವಕ್ಷ್ಯಾಮ್ಯುಕಾರ್ಪಣ್ಯಮಜಾತಿ ಸಮತಾಂ ಗತಮ್ |

ಯಥಾ ನ ಜಾಯತೇ ಕಿಂಚಿಜ್ಜಾಯಮಾನಂ ಸಮನ್ತತಃ || ೨ ||

೨. ಆದ್ದರಿಂದ ಅಕಾರ್ಪಣ್ಯವಾದ ಹುಟ್ಟಿಲ್ಲದ ಸಮತೆಯನ್ನು ಹೊಂದಿರುವ (ಬ್ರಹ್ಮವು) ಎಲ್ಲೆಲ್ಲಿಯೂ ಹುಟ್ಟುತ್ತಿದ್ದರೂ ಸ್ವಲ್ಪವೂ ಹುಟ್ಟುವದಿಲ್ಲವೆಂಬುದು ಹೇಗೆಂಬುದನ್ನು ಹೇಳುವೆನು.

(ಭಾಷ್ಯ)

೧೨೦. ಅತಃ ವಕ್ಷ್ಯಾಮಿ ಅಕಾರ್ಪಣ್ಯಮ್ ಅಕೃಪಣಭಾವಮ್ ಅಜಂ ಬ್ರಹ್ಮ | ತದ್ ಹಿ ಕಾರ್ಪಣ್ಯಸ್ವದಮ್ “ಯತ್ರಾನ್ಯೋಽನ್ಯತ್ ಪಶ್ಯತ್ಯನ್ಯಚ್ಛೋತೃತ್ಯ ದ್ವಿಜಾನಾತಿ ತದಲ್ಪಮ್, ಮರ್ತ್ಯಮ್, ಅಸತ್”¹ (ಛಾಂ. ೬-೧-೪) ಇತ್ಯಾದಿ ಶ್ರುತಿಭ್ಯಃ | ತದ್ವಿಪರೀತಂ ಸಬಾಹ್ಯಾಭ್ಯಂತರಮಜಮ್ ಅಕಾರ್ಪಣ್ಯಂ ಭೂಮಾಖ್ಯಂ ಬ್ರಹ್ಮ | ಯತ್ ಪ್ರಾಪ್ಯ ಅವಿದ್ಯಾಕೃತಸರ್ವಕಾರ್ಪಣ್ಯನಿವೃತ್ತಿಃ ತತ್ ಅಕಾರ್ಪಣ್ಯಂ ವಕ್ಷ್ಯಾಮಿ ಇತ್ಯರ್ಥಃ | ತತ್ ಅಜಾತಿ ಅವಿದ್ಯಮಾನಂ ಜಾತಿಃ ಅಸ್ಯ | ಸಮತಾಂ ಗತಂ ಸರ್ವಸಾಮ್ಯಂ ಗತಮ್ | ಕಸ್ಮಾತ್ ? ಅವಯವವೈಷಮ್ಯಾಭಾವಾತ್ | ಯತ್ ಹಿ ಸಾವಯವಂ ವಸ್ತು ತತ್ ಅವಯವೈಃ ವೈಷಮ್ಯಂ ಗಚ್ಛತ್ ‘ಜಾಯತೇ’ ಇತಿ ಉಚ್ಯತೇ | ಇದಂ ತು ನಿರವಯವತ್ವಾತ್ ಸಮತಾಂ ಗತಮ್ ಇತಿ ನ ಕೈಶ್ಚಿತ್ ಅವಯವೈಃ ಸ್ಫುಟಿತಿ | ಅಃ ಅಜಾತಿ, ಅಕಾರ್ಪಣ್ಯಮ್ ಸಮನ್ತತಃ ಸಮನ್ತಾತ್ | ಯಥಾ ನ ಜಾಯತೇ ಕಿಂಚಿತ್ ಅಲ್ಪಮಪಿ ನ ಸ್ಫುಟಿತಿ | ರಜ್ಜುಸರ್ಪವತ್ ಅವಿದ್ಯಾ ಕೃತವೃಷ್ಟ್ಯಾ ಜಾಯಮಾನಂ ಯೇನ ಪ್ರಕಾರೇಣ ನ ಜಾಯತೇ ಸರ್ವತಃ ಅಜಮೇವ ಬ್ರಹ್ಮ ಭವತಿ ತಥಾ | ತಂ ಪ್ರಕಾರಂ ರ್ಪಣ ಇತ್ಯರ್ಥಃ ||

(ಭಾಷ್ಯಾರ್ಥ)

ಆದ್ದರಿಂದ ಅಕಾರ್ಪಣ್ಯವಾದ ಕೃಪಣಸ್ವನಿಲ್ಲದ ಹುಟ್ಟಿಲ್ಲದ ಬ್ರಹ್ಮವನ್ನು ಹೇಳುವೆನು. “ಎಲ್ಲಿ ಒಬ್ಬನು ಮತ್ತೊಂದನ್ನು ಕಾಣುತ್ತಾನೋ, ಮತ್ತೊಂದನ್ನು ಕೇಳುತ್ತಾನೋ, ಮತ್ತೊಂದನ್ನು ಅರಿಯುತ್ತಾನೋ ಅದಲ್ಲವೆ, ಕೃಪಣತ್ವಕ್ಕೆ ಎಡೆಯಾಗಿರುವದು? ಅದು ಅಲ್ಪವು, ನಾಲವಾಗತಕ್ಕದ್ದು, ಅಸತ್ತು (ಛಾಂ. ೬-೨೪-೧)”

1. ಇದು ಛಾಂದೋಗ್ಯವಾಕ್ಯದ ಅರ್ಥವು; ಆದರಲ್ಲಿ ‘ಅನ್ಯೋ’ ಎಂಬ ಮಾತಿಲ್ಲ, ಅಸತ್ ಎಂಬುದೂ ಇಲ್ಲ. ‘ಮರ್ತ್ಯಂ ತತ್’ ಎಂದು ವಾ|| ಮ್||

2. “ತದವಯವವೈಷಮ್ಯಮ್” ವಾ || ; “ತದವಯವವೈಷಮ್ಯಾತ್ ವೈಷಮ್ಯಂ” ಮ್||

“ವಿಕಾರವೆಂಬುದು ವಾತಿನಿಂದಾಗಿರುವ ಬರಿಯ ಹೆಸರು. (ಭಾಂ. ೬-೧-೪)” ಮುಂತಾದ ಶ್ರುತಿಗಳು ಇದಕ್ಕೆ ಪ್ರಮಾಣವು. ಇದಕ್ಕೆ ವಿರುದ್ಧವಾಗಿರುವ ಹೊರಗೂ ಒಳಗೂ ಹುಟ್ಟಿಲ್ಲದ ಭೂಮವೆಂಬ ಹೆಸರಿನ ಬ್ರಹ್ಮವು ಕಾರ್ಪಣ್ಯವಿಲ್ಲದ್ದು. ಯಾವ ದನ್ನು ಪಡೆದುಕೊಂಡರೆ ಅವಿದ್ಯೆಯಿಂದಾಗಿರುವ ಕಾರ್ಪಣ್ಯವೆಲ್ಲವೂ ತೊಲಗುವದೋ ಆ ಅಕಾರ್ಪಣ್ಯವನ್ನು ಹೇಳುವೆನು ಎಂದರ್ಥ. ಅದು ಅಜಾತಿ ಎಂದರೆ ಹುಟ್ಟು ಅದಕ್ಕೆ ಇಲ್ಲವಾದ್ದರಿಂದ (ಅಜಾತಿ); ಸಮತೆಯನ್ನು ಹೊಂದಿರುವದು, ಸರ್ವಸಾಮ್ಯವನ್ನು ಹೊಂದಿರತಕ್ಕದ್ದು. (ಅದು ಹುಟ್ಟಿಲ್ಲದ್ದು ಎಂಬುದಕ್ಕೆ ಕಾರಣ)ವೇನು? ಎಂದರೆ, ಅವಯವಗಳಿಂದಾದ ಹೆಚ್ಚುಕಡಿಮೆಯಿಲ್ಲದ್ದರಿಂದ. ಯಾವನನ್ನು ಅವಯವಗಳಿಂದ ಕೂಡಿರುವದೋ ಅದು ಅವಯವಗಳಿಂದ ಹೆಚ್ಚುಕಡಿಮೆಯಾಗುವದಾದ್ದರಿಂದ) ಹುಟ್ಟುತ್ತದೆ ಎನಿಸುತ್ತದೆ. ಆದರೆ ಈ (ಬ್ರಹ್ಮ)ವಾದರೋ ಅವಯವಗಳಿಲ್ಲದ್ದಾದ್ದರಿಂದ ಸಮತಿಯನ್ನು ಹೊಂದಿರುವದಾದ್ದರಿಂದ ಯಾವ ಅವಯವಗಳಿಂದಲೂ ಸಿಡಿದುಕೊಳ್ಳುವದಿಲ್ಲ; ಆದ್ದರಿಂದ ಹುಟ್ಟಿಲ್ಲದ ಅಕಾರ್ಪಣ್ಯವಾಗಿರುತ್ತದೆ. ಎಲ್ಲೆಲ್ಲಿಯೂ ಎಂದರೆ ಎಲ್ಲಾ ಕಡೆಯಲ್ಲಿಯೂ (ಹುಟ್ಟಿಲ್ಲದ್ದು ಎಂದರ್ಥ). ಹೇಗೆ (ಅದು)ಒಂದಿಷ್ಟೂ ಸ್ವಲ್ಪವಾದರೂ ಹುಟ್ಟುವದಿಲ್ಲವೋ ಸಿಡಿದುಕೊಳ್ಳದೆ ಇರುವದೋ, ಹಗ್ಗದ ಹಾವಿನಂತೆ ಅವಿದ್ಯೆಯಿಂದಾದ ದೃಷ್ಟಿಯಿಂದ ಹುಟ್ಟುತ್ತಲೇ ಇರುವದಾಗಿ, ಯಾವ ಪ್ರಕಾರದಿಂದ ಹುಟ್ಟುವದೇ ಇಲ್ಲವೋ ಎಲ್ಲೆಲ್ಲಿಯೂ ಹುಟ್ಟಿಲ್ಲದ ಬ್ರಹ್ಮವೇ ಆಗಿರುವದೋ ಅದನ್ನು (ಹೇಳುತ್ತೇನೆ). ಆ ಪ್ರಕಾರವನ್ನು ಕೇಳು ಎಂದರ್ಥ.

ಜೀವನ ಹುಟ್ಟೂ ಸಾವೂ ಔಸಾಧಿಕ

(ಭಾಷ್ಯ)

೧೩೧. ಅಜಾತಿ ಬ್ರಹ್ಮ ಅಕಾರ್ಪಣ್ಯಂ ವಕ್ಷ್ಯಾಮಿ ಇತಿ ಪ್ರತಿಜ್ಞಾತಮ್ | ತತ್ಸಿದ್ಧಧ್ಯರ್ಥಂ ಹೇತುಂ ದೃಷ್ಟ್ವಾಂತಂ ಚ ವಕ್ಷ್ಯಾಮಿ ಇತ್ಯಾಹ—

(ಭಾಷ್ಯಾರ್ಥ)

ಹುಟ್ಟಿಲ್ಲದ ಅಕಾರ್ಪಣ್ಯವಾದ ಬ್ರಹ್ಮವನ್ನು ಹೇಳುವೆನು—ಎಂದು ತಿಳಿಸಿದ್ದಾಯಿತು; ಅದನ್ನು ಸಾಧಿಸುವದಕ್ಕೆ ಹೇತುವನ್ನೂ ದೃಷ್ಟಾಂತವನ್ನೂ ಹೇಳೋಣವೆಂದು (ಹೀಗೆ)ನ್ನುತ್ತಾರೆ:—

1. ಅವಯವಗಳ ಹೆಚ್ಚು ಕಡಿಮೆಯನ್ನು ಪಡೆಯುವದೇ ಹೊಸದೊಂದು ರೂಪದಿಂದ ಹುಟ್ಟುವದೆಂಬ ವಿಕಾರವು.

**ಆತ್ಮಾ ಹ್ಯಾಕಾಶವಜ್ಜೀವೈರ್ಘಟಾಕಾಶೈರಿವೋದಿತಃ |
ಘಟಾದಿವಚ್ಚ ಸಜ್ಞಾತ್ಯೈರ್ಜಾತಾನೇತನ್ನಿದರ್ಶನಮ್ || ೩ ||**

೩. ಆತ್ಮನು, ಆಕಾಶವು ಘಟಾಕಾಶಗಳ(ರೂಪ)ದಿಂದ ಹೇಗೋ ಹಾಗೆ, ಜೀವರ (ರೂಪ)ದಿಂದಲೂ ಘಟಾದಿಗಳಂತೆ ಸಂಘಾತಗಳ (ರೂಪ) ದಿಂದಲೂ ಹುಟ್ಟುವನು. ಹುಟ್ಟಿಗೆ ಇದು ನಿದರ್ಶನವು.

(ಭಾಷ್ಯ)

೧೩೨. ಆತ್ಮಾ ಪರಃ ಹಿ ಯಸ್ಮಾತ್ ಆಕಾಶವತ್ ಸೂಕ್ಷ್ಮಃ ನಿರವಯವಃ ಸರ್ವಗತಃ ತಸ್ಮಾತ್ ಆಕಾಶವತ್ ಉಕ್ತಃ | ಜೀವೈಃ ಕ್ಷೇತ್ರಜ್ಞೈಃ ಘಟಾಕಾಶೈರಿವ ಘಟಾಕಾಶತುಲ್ಯಃ ಉದಿತಃ ಉಕ್ತಃ ಸ ಏವ ಆಕಾಶಸಮಃ ಪರ ಆತ್ಮಾ | ಅಥವಾ ಘಟಾಕಾಶೈಃ ಯಥಾ ಆಕಾಶ ಉದಿತಃ ಉತ್ಪನ್ನಃ ತಥಾ ಪರಃ ಜೀವಾತ್ಮಭಿಃ ಉತ್ಪನ್ನಃ | ಜೀವಾತ್ಮನಾಂ ಪರಸ್ಮಾತ್ ಆತ್ಮನಃ ಉತ್ಪತ್ತಿಃ ಯಾ ಶ್ರೂಯತೇ ವೇದಾನ್ತೇಷು ಸಾ ಮಹಾಕಾಶಾತ್ ಘಟಾಕಾಶೋತ್ಪತ್ತಿಸಮಾನ ಸರಮಾರ್ಥತಃ ಇತ್ಯಭಿಪ್ರಾಯಃ | ತಸ್ಮಾದೇವ ಆಕಾಶಾತ್ ಘಟಾದಯಃ ಸಜ್ಞಾತಾಃ ಯಥಾ ಉತ್ಪದ್ಯಂತೇ ಏವಮ್ ಆಕಾಶಸ್ಯಾನಿಯಾತ್ ಪರಮಾತ್ಮನಃ ಪೃಥಿವ್ಯಾದಿಭೂತಸಜ್ಞಾತಾ ಆಧ್ಯಾತ್ಮಿಕಾಶ್ಚ ಕಾರ್ಯಕರಣಲಕ್ಷಣಾಃ ರಜ್ಜು ಸರ್ಪವತ್ ವಿಕಲ್ಪಿತಾಃ ಜಾಯಂತೇ | ಅತಃ ಉಚ್ಯತೇ ಘಟಾದಿವಚ್ಚ ಸಜ್ಞಾತ್ಯೈಃ ಉದಿತಃ ಇತಿ | ಯದಾ ಮನ್ದಬುದ್ಧಿಪ್ರತಿಪಿಪಾದಯಿಷಯಾ ಶ್ರುತ್ಯಾ ಆತ್ಮನಃ ಜಾತಿಃ ಉಚ್ಯತೇ ಜೀವಾದೀನಾಂ ತದಾ ಜಾತೌ ಉಪಗಮ್ಯ ಮಾನಾಯಾಮ್ ಏತತ್ ನಿದರ್ಶನಮ್ ದೃಷ್ಟಾಂತಃ ಯಥೋದಿತಾಕಾಶವದಿತ್ಯಾದಿಃ ||

(ಭಾಷ್ಯಾರ್ಥ)

ಆತ್ಮನು ಎಂದರೆ ಪರಮಾತ್ಮನು ಆಕಾಶದಂತೆ ಸೂಕ್ಷ್ಮನಾಗಿ ಅವಯವಗಳಿಲ್ಲದೆ ಎಲ್ಲೆಲ್ಲಿಯೂ ವ್ಯಾಪ್ತನಾಗಿರುವನವೈ, ಆದ್ದರಿಂದ ಆಕಾಶದಂತೆ (ಇರುವನು) ಎಂದು (ಶ್ರುತಿಯಲ್ಲಿ) ಉಕ್ತನಾಗಿರುತ್ತಾನೆ^೧. ಆಕಾಶಕ್ಕೆ ಸಮನಾಗಿರುವ ಅದೇ ಪರಮಾತ್ಮನು ಘಟಾಕಾಶಗಳಿಂದ ಹೇಗೋ ಹಾಗೆ ಎಂದರೆ ಗಡಿಗೆಯ ಆಕಾಶಗಳಿಗೆ ಸಮಾನನಾಗಿ

1. ಒಂದು ಲಿಖಿತಪುಸ್ತಕದಲ್ಲಿದೆ ಎಂದು ಆ|| ಮುದ್ರಿತಪುಸ್ತಕದಲ್ಲಿರುವ ಸಾಕ.
2. ಉದಿತಃ ಎಂಬ ಮಾತನ್ನು ವದ್ ಹೇಳು ಎಂಬ ಧಾತುವಿನಿಂದ ಹುಟ್ಟಿದ್ದೆಂದು ಇಲ್ಲಿ ಭಾವಿಸಿದೆ.

ಜೀವರು(ಗಳ) ರೂಪದಿಂದ ಕ್ಷೇತ್ರಜ್ಞರುಗಳೆಂಬ ರೂಪದಿಂದ ಉದಿತಃ ಹೇಳಲ್ಪಟ್ಟಿರುವನು' (ಎಂದರ್ಥ). ಅಥವಾ (ಈ ಶ್ಲೋಕಾರ್ಥಕ್ಕೆ ಮತ್ತೊಂದು ಅರ್ಥವನ್ನೂ ಹಾಡಬಹುದು). ಆಕಾಶವು ಹೇಗೆ ಘಟಾಕಾಶಗಳಾಗಿ ಉದಿತವಾಗಿರುವದೋ, ಹುಟ್ಟಿರುವದೋ, ಹಾಗೆ ಪರ(ಮಾತ್ಮ)ನು ಜೀವಾತ್ಮರ(ರೂಪ)ದಿಂದ ಹುಟ್ಟಿರುವನು'. ಜೀವಾತ್ಮರುಗಳಿಗೆ ಪರಮಾತ್ಮನಿಂದ ಉತ್ಪತ್ತಿಯಾಗುವದೆಂದು ಉಪನಿಷತ್ತುಗಳಲ್ಲಿ ಹೇಳಿದೆಯಲ್ಲ, ಅದು ಮಹಾಕಾಶದಿಂದ ಘಟಾಕಾಶಗಳು ಹುಟ್ಟುವದಕ್ಕೆ ಸಮವಾದದ್ದು, ನಿಜವಾಗಿ (ಆಗುವ ಹುಟ್ಟಿಲ್ಲ) ಎಂದು ಅಭಿಪ್ರಾಯ.

ಅದೇ ಆಕಾಶದಿಂದ ಗಡಿಗೆಯೇ ಮುಂತಾದ ಗುಂಪುಗಳು ಹೇಗೆ ಹುಟ್ಟುವವೋ, ಹಾಗೆ ಆಕಾಶದಂತಿರುವ ಪರಮಾತ್ಮನಿಂದ ಪೃಥಿವಿಯೇ ಮುಂತಾದ ಭೂತಗಳ ಗುಂಪುಗಳೂ (ನಮ್ಮ) ಒಳಗಿನ ಕಾರ್ಯಕರಣರೂಪವಾದ (ಗುಂಪುಗಳೂ) ಹಗ್ಗದ ಹಾವಿನಂತೆ ವಿಕಲ್ಪಿತವಾಗಿ ಹುಟ್ಟುವವು. ಆದ್ದರಿಂದ ಗಡಿಗೆಯೇ ಮುಂತಾದವುಗಳಂತೆ ಸಂಘಾತಗಳಾಗಿಯೂ ಹುಟ್ಟಿರುವವನು ಎಂದು ಹೇಳಿರುತ್ತದೆ.

ಮಂದಬುದ್ಧಿಯುಳ್ಳವರಿಗೆ (ತತ್ತ್ವವನ್ನು) ತಿಳಿಸುವದಕ್ಕಾಗಿ ಪರಮಾತ್ಮನಿಂದ ಜೀವಾದಿಗಳಿಗೆ ಉತ್ಪತ್ತಿಯನ್ನು ಯಾವಾಗ ಶ್ರುತಿಯಲ್ಲಿ ಹೇಳಲಾಗುತ್ತದೆಯೋ, ಆಗ ಹುಟ್ಟನ್ನು ಒಪ್ಪಿರುವ (ಆ ಸಂದರ್ಭದಲ್ಲಿ) ಇದು, ಎಂದರೆ ಮೇಲೆ ಹೇಳಿರುವ ಆಕಾಶದಂತೆ ಎಂದು ಮುಂತಾಗಿರುವದು, ನಿರರ್ಶನವು ದೃಷ್ಟಾಂತವು^೧.

1. ಆಕಾಶವನ್ನು ಗಡಿಗೆಯ ಆಕಾಶನೆಂಬುದು ಹೇಗೆ ಉಪಾಧಿಯಿಂದ ಅಡಿದ ಗೌಣಪ್ರಯೋಗವೋ, ಹಾಗೆಯೇ ಪರಮಾತ್ಮನನ್ನು ಜೀವನೆಂದಿರುವದೂ ಗೌಣವೇ, ನಿಜವಾಗಿ ಪರಮಾತ್ಮನನ್ನೇ ಜೀವನೆಂದು ಕರೆಯುತ್ತೇವೆ ಎಂದರ್ಥ. ತೈ. ೨-೬-೧, ಛಾಂ. ೬-೩-೨, ಬೃ. ೪-೪-೫.

2. " ಉತ್ + ಇತ್ " ಎಂದು ಬಿಡಿಸಿಕೊಂಡು ಉದಿತಃ ಎಂಬ ಮಾತಿಗೆ ಹುಟ್ಟಿರುವನು ಎಂದರ್ಥವನ್ನು ಮಾಡಿದೆ.

3. ಹುಟ್ಟಿದಂತೆ ತೋರುವನು.

4. ಬೃ. ೨-೧-೨೦, ಮುಂ. ೨.೧.೧ ಮುಂತಾದ ಶ್ರುತಿಗಳನ್ನು ಇಲ್ಲಿ ಪರಾಮರ್ಶಿಸಿದೆ. ಅತ್ಮನಿಗೆ ನಿಜವಾಗಿ ಹುಟ್ಟಿಲ್ಲನೆಂಬುದನ್ನು ಸೂ. ಛಾ. ೨.೩.೧೭ ರಲ್ಲಿ ನಿರ್ಣಯಿಸಿದೆ.

5. ಭ್ರಾಂತಿಯಿಂದ ಕಲ್ಪಿತವಾಗಿ.

6. ಆಕಾಶವೇ ಗಡಿಗೆ ಮುಂತಾದವುಗಳಾಗಿಯೂ ಅವುಗಳ ಉಪಾಧಿಯಿಂದ ಘಟಾಕಾಶಾದಿಗಳಾಗಿಯೂ ಹುಟ್ಟಿದಂತೆ ಕಾಣುವ ಹಾಗೆ ಅತ್ಮನೂ ಕಾಣುತ್ತಾನೆ ಎಂದರ್ಥ.

7. ಜೀವ, ಶರೀರಾದಿಗಳು-ಇವುಗಳಿಗೆ; ನಿಜವಾಗಿ ಯಾವದೂ ಹುಟ್ಟುವದಿಲ್ಲ.

8. ಅತ್ಮನು ಅಜನು, ಏಕೆಂದರೆ ಆಕಾಶದಂತೆ ಅವನು ಸೂಕ್ಷ್ಮನೂ ನಿರವಯವನೂ ಸರ್ವಗತನೂ ಆಗಿರುತ್ತಾನೆ-ಎಂದು ಹೇಳುವನ್ನೂ ದೃಷ್ಟಾಂತವನ್ನೂ ಹೇಳಿದಂತೆ ಆಯಿತು.

ಘಟಾದಿಷು ಪ್ರಲೀನೇಷು ಘಟಾಕಾಶಾದಯೋ ಯಥಾ |
ಆಕಾಶೇ ಸಂಪ್ರಲೀಯಂತೇ ತದ್ವಜ್ಜೀನಾ ಇಹಾತ್ಮನಿ || ೪ ||

೪. ಗಡಿಗೆಯೇ ಮುಂತಾದವುಗಳು ನಾಶವಾದರೆ ಗಡಿಗೆಯ ಆಕಾಶವೇ ಮುಂತಾದವುಗಳು ಹೇಗೆ ಆಕಾಶದಲ್ಲಿ ಅಡಗುವವೋ ಅದರಂತೆ ಇಲ್ಲಿ ಜೀವರು ಆತ್ಮನಲ್ಲಿ (ಅಡಗುವರು).

(ಭಾಷ್ಯ)

೧೫೩. ಯಥಾ ಘಟಾದ್ಯುತ್ಪತ್ತೌ ಘಟಾಕಾಶಾದ್ಯುತ್ಪತ್ತಿಃ, ಯಥಾ ಚ ಘಟಾದಿಪ್ರಲಯೇ^೧ ಘಟಾಕಾಶಾದಿಪ್ರಲಯಃ, ತದ್ವತ್ ದೇಹಾದಿಸಂಘಾತೋತ್ಪತ್ತೌ ಜೀವೋತ್ಪತ್ತಿಃ, ತತ್ಪ್ರಲಯೇ^೨ ಚ ಜೀವಾನಾಮ್ ಇಹ ಆತ್ಮನಿ ಪ್ರಲಯಃ ನ ಸ್ವತಃ ಇತ್ಯರ್ಥಃ ||

(ಭಾಷ್ಯಾರ್ಥ)

ಹೇಗೆ ಗಡಿಗೆ ಮುಂತಾದವುಗಳು ಹುಟ್ಟಿದರೆ ಗಡಿಗೆಯ ಆಕಾಶವೇ ಮುಂತಾದವುಗಳ ಉತ್ಪತ್ತಿ(ಯಾಗುವದೋ), ಹೇಗೆ ಗಡಿಗೆಯೇ ಮುಂತಾದವು ನಾಶವಾದರೆ ಗಡಿಗೆಯ ಆಕಾಶವೇ ಮುಂತಾದವು (ನಾಶವಾಗುವವೋ) ಅದರಂತೆ ದೇಹವೇ ಮುಂತಾದ ಸಂಘಾತಗಳು ಹುಟ್ಟಿದರೆ ಜೀವರಿಗೆ ಹುಟ್ಟು, ಅವು ನಾಶವಾದರೆ ಇಲ್ಲಿ ಆತ್ಮನಲ್ಲಿಯೂ ಪ್ರಲಯ(ವಾಗುವದು), ಸ್ವತಃ (ಅವರಿಗೆ ಹುಟ್ಟುಹೊಂದು)ಗಳೆಲ್ಲ ನಂದರ್ಥ.

ಆತ್ಮೈಕತ್ವವಾದದಲ್ಲಿ ಸುಖದುಃಖಾದಿಗಳ ವ್ಯವಸ್ಥೆ

(ಭಾಷ್ಯ)

೧೫೪. ಸರ್ವದೇಹೇಷು ಆತ್ಮೈಕತ್ವೇ ಏಕಸ್ಮಿನ್ ಜನನಮರಣಸುಖಾದಿ ಮತಿ ಆತ್ಮನಿ ಸರ್ವಾತ್ಮನಾಂ ತತ್ಸಂಬಂಧಃ ಕ್ರಿಯಾಫಲಸಾಂಘ್ಯಯಂ ಚ ಸ್ಯಾತ್ ಇತಿಯೇ ಆಹುಃ ದ್ವೈತಿನಃ ತಾನ್ ಪ್ರತಿ ಇದಮ್ ಉಚ್ಯತೇ—

1. 'ಘಟಾದಿಪ್ರಲಯೇನ' ವಾ||
2. 'ತತ್ಪ್ರಲಯೇನ' ವಾ||

(ಭಾಷ್ಯಾರ್ಥ)

ಎಲ್ಲಾ ದೇಹಗಳಲ್ಲಿ ಒಬ್ಬನೇ ಆತ್ಮನಿದ್ದರೆ ಒಬ್ಬ ಆತ್ಮನಿಗೆ ಹುಟ್ಟುಹೊಂದು ಗಳೂ ಸುಖಾದಿಗಳೂ ಆದರೆ ಎಲ್ಲಾ ಆತ್ಮರಿಗೂ ಅದರ ಸಂಬಂಧವೂ ಕರ್ಮ ಮತ್ತು (ಅದರ) ಫಲ-ಇವುಗಳ ಬೆರಕೆಯೂ ಆಗಬೇಕಾದೀತು! ಎಂದು ದ್ವೈತಿಗಳು ಹೇಳುವ ರಲ್ಲ, ಅವರಿಗೆ ಇದನ್ನು (ಉತ್ತರ)ವಾಗಿ ಹೇಳುತ್ತಾರೆ:—

ಯಥೈಕಸ್ಮಿನ್ ಘಟಾಕಾಶೇ ರಜೋಧೂಮಾದಿಭಿರ್ಯುತೇ |

ನ ಸರ್ವೇ ಸಂಪ್ರಯುಜ್ಯಂತೇ ತದ್ರಜೋಧೂಮಾದಿಭಿಃ || ೫ ||

೫. ಹೇಗೆ ಒಂದು ಘಟಾಕಾಶವು ಧೂಳು, ಹೊಗೆ-ಮುಂತಾದವು ಗಳಿಂದ ಕೂಡಿದ್ದರೆ ಎಲ್ಲಾ (ಘಟಾಕಾಶಗಳೂ ಅವುಗಳೊಡನೆ) ಸೇರಿರುವ ದಿಲ್ಲವೋ ಅದರಂತೆ ಜೀವರು ಸುಖಾದಿಗಳೊಡನೆ (ಎಲ್ಲರೂ ಸೇರಿರುವ ದಿಲ್ಲ).

(ಭಾಷ್ಯ)

೧೫೫. ಯಥಾ ಏಕಸ್ಮಿನ್ ಘಟಾಕಾಶೇ ರಜೋಧೂಮಾದಿಭಿಃ ಯುತೇ ಸಂಯುಕ್ತೇ ನ ಸರ್ವೇ ಘಟಾಕಾಶಾಃ ತದ್ರಜೋಧೂಮಾದಿಭಿಃ ಸಂಪ್ರಯುಜ್ಯಂತೇ ತದ್ರತ್ ಜೀವಾಃ ಸುಖಾದಿಭಿಃ ||

(ಭಾಷ್ಯಾರ್ಥ)

ಹೇಗೆ ಒಂದು ಗಡಿಗೆಯ ಆಕಾಶವು ಧೂಳು, ಹೊಗೆ-ಮುಂತಾದವುಗಳಿಂದ ಕೂಡಿಕೊಂಡಿದ್ದರೆ ಸೇರಿಕೊಂಡಿದ್ದರೆ ಎಲ್ಲಾ ಗಡಿಗೆಯ ಆಕಾಶಗಳೂ ಆ ಧೂಳು, ಹೊಗೆ-ಮುಂತಾದವುಗಳಿಂದ ಸೇರಿಕೊಂಡಿರುವದಿಲ್ಲವೋ ಅದರಂತೆ (ಎಲ್ಲಾ) ಜೀವರೂ (ಒಬ್ಬರ) ಸುಖವೇ ಮುಂತಾದವುಗಳಿಂದ (ಸೇರಿಕೊಂಡಿರುವದಿಲ್ಲ).

1. ಆತ್ಮನಿಗೆ ಸುಖದುಃಖಾದಿಗಳ ಸಂಬಂಧವು ನಿಜವಾಗಿ ಆಗುವದೆಂದು ಸಿದ್ಧಾಂತಿಯು ಒಪ್ಪುವದೇ ಇಲ್ಲವಾದರೂ ವ್ಯವಹಾರದೃಷ್ಟಿಯಿಂದ ಒಬ್ಬನಿಗೆ ಆಗುವಂತೆ ತೋರುವ ಸುಖ ದುಃಖಗಳು ಮತ್ತೊಬ್ಬನಿಗೂ ಆಗಬೇಕಲ್ಲವೆ?-ಎಂದು ಪೂರ್ವಪಕ್ಷಿಯ ಶಂಕೆ.

ಆತ್ಮೈಕತ್ವವಿಷಯದಲ್ಲಿ ಸಾಂಖ್ಯರ ಆಕ್ಷೇಪಕ್ಕೆ ಪರಿಹಾರ

(ಭಾಷ್ಯ)

೧೩೬. ನನು ಏಕ ಏವ ಆತ್ಮಾ | ಬಾಧಮ್, ನನು ನ ಶ್ರುತಂ ತ್ವಯಾ ಆಕಾಶವತ್ ಸರ್ವಸಂಭವೇಷು ಏಕ ಏವ ಆತ್ಮಾ ಇತಿ ? | ಯದಿ ಏಕ ಏವ ಆತ್ಮಾ ತರ್ಹಿ ಸರ್ವತ್ರ ಸುಖೇ ದುಃಖೇ ಚ ಸ್ಯಾತ್ | ನ ಚ ಇದಂ ಸಾಂಖ್ಯಜೋದ್ಯಮಂ ಸಂಭವತಿ | ನ ಹಿ ಸಾಂಖ್ಯಃ ಆತ್ಮನಃ ಸುಖದುಃಖಾದಿಮತ್ತ್ವಮ್ ಇಚ್ಛತಿ | ಬುದ್ಧಿ ಸಮವಾಯಾಭ್ಯುಪಗಮಾತ್ ಸುಖದುಃಖಾದೀನಾಮ್ | ನ ಚ ಉಪಲಬ್ಧಿ ಸ್ವರೂಪಸ್ಯ ಆತ್ಮನಃ ಭೇದಕಲ್ಪನಾಯಾಂ ಪ್ರಮಾಣಮ್ ಅಸ್ತಿ | ಭೇದಾಭಾವೇ ಪ್ರಧಾನಸ್ಯ ಪಾರಾಧ್ಯಾನುಸಪತ್ತಿಃ ಇತಿ ಚೇತ್ | ನ | ಪ್ರಧಾನಕೃತಸ್ಯ ಅರ್ಥಸ್ಯ ಆತ್ಮನಿ ಅಸಮವಾಯಾತ್ | ಯದಿ ಹಿ ಪ್ರಧಾನಕೃತಃ ಬಂಧಃ ಮೋಕ್ಷೋ ವಾ ಅರ್ಥಃ ಪುರುಷೇಷು ಭೇದೇನ ಸಮವೈತಿ ತತಃ ಪ್ರಧಾನಸ್ಯ ಪಾರಾಧ್ಯಮ್ ಆತ್ಮೈಕತ್ವೇ ನೋಪಪದ್ಯತೇ, ಇತಿ ಯುಕ್ತಾ ಪುರುಷಭೇದಕಲ್ಪನಾ | ನ ಚ ಸಾಂಖ್ಯೈಃ ಬಂಧಃ ಮೋಕ್ಷೋ ವಾ ಅರ್ಥಃ ಪುರುಷಸಮವೇತಃ ಅಭ್ಯುಪಗಮ್ಯತೇ | ನಿರ್ವಿಶೇಷಾಶ್ಚ ಚೇತನಮಾತ್ರಾಃ ಆತ್ಮನಃ ಅಭ್ಯುಪಗಮ್ಯಂತೇ | ಅತಃ ಪುರುಷಸತ್ತಾಮಾತ್ರ ಪ್ರಯುಕ್ತಮೇವ ಪ್ರಧಾನಸ್ಯ ಪಾರಾಧ್ಯಂ ಸಿದ್ಧಮ್, ನ ತು ಪುರುಷಭೇದ ಪ್ರಯುಕ್ತಮ್ ಇತ್ಯತಃ ಪುರುಷಭೇದಕಲ್ಪನಾಯಾಂ ನ ಪ್ರಧಾನಸ್ಯ ಪಾರಾಧ್ಯಂ ಹೇತುಃ | ನ ಚ ಅನ್ಯತ್ ಪುರುಷಭೇದಕಲ್ಪನಾಯಾಂ ಪ್ರಮಾಣಮ್ ಅಸ್ತಿ ಸಾಂಖ್ಯೈ ನಾಮ್ | ಪರಸತ್ತಾಮಾತ್ರಮೇವ ಚೈತತ್ ನಿಮಿತ್ತೀಕೃತ್ಯ ಸ್ವಯಂ ಬದ್ಯತೇ ಮುಚ್ಯತೇ ಚ ಪ್ರಧಾನಮ್ | ಪರಶ್ಚ ಉಪಲಬ್ಧಿಮಾತ್ರಸತ್ತಾಸ್ವರೂಪೇಣ ಪ್ರಧಾನ ಪ್ರವೃತ್ತಾ ಹೇತುಃ, ನ ಕೇನಚಿತ್ ವಿಶೇಷೇಣ ಇತಿ ಕೇವಲಮೂಢತಯೈವ ಪುರುಷ ಭೇದಕಲ್ಪನಾ ವೇದಾರ್ಥಪರಿತ್ಯಾಗಶ್ಚ ||

(ಭಾಷ್ಯಾರ್ಥ)

(ಆಕ್ಷೇಪ):—ಆತ್ಮನು ಒಬ್ಬನೇ ಅಲ್ಲವೆ ?

(ಪರಿಹಾರ):—ಹೌದು. ಆಕಾಶದಂತೆ ಎಲ್ಲಾ (ಕಾರ್ಯಕರಣ) ಸಂಘಾತ ಗಳಲ್ಲಿಯೂ ಒಬ್ಬನೇ ಆತ್ಮ(ನಿರುನ)ನೆಂದು ಹೇಳಿರುವದನ್ನು² ನೀನು ಕೇಳಿಲ್ಲವೆ ?

1. “ ಸಾಂಖ್ಯಸ್ಯ ಜೋದ್ಯಮಂ ” ವಾ ||

2. ಹಿಂದೆ ಕಾರಿಕೆಯಲ್ಲಿಯೇ ಹೇಳಿದೆಯಲ್ಲ!—ಎಂದಾದರೂ “ ಆಕಾಶದಂತೆ ಸರ್ವ ಗತನೂ ನಿತ್ಯನೂ ಆಗಿರುತ್ತಾನೆ ” ಎಂದು ಶ್ರುತಿಯೇ ಹೇಳಿರುವದಲ್ಲ! ಎಂದಾದರೂ ಈ ವಾಕ್ಯಕ್ಕೆ ಅರ್ಥವನ್ನು ಮಾಡಬಹುದು.

(ಆಕ್ಷೇಪ):—ಆತ್ಮನು ಒಬ್ಬನೇ ಎಂದಾದರೆ, ಆಗ ಎಲ್ಲೆಲ್ಲಿಯೂ ಸುಖಿಯೂ ದುಃಖಿಯೂ ಆಗಿರಬೇಕಾದೀತು.

(ಪರಿಹಾರ):—ಇದು ಸಾಂಖ್ಯನ¹ ಆಕ್ಷೇಪಣೆಯಾಗುವಂತಿಲ್ಲ. ಏಕೆಂದರೆ ಸಾಂಖ್ಯನು ಆತ್ಮನಿಗೆ ಸುಖದುಃಖಾದಿಗಳುಂಟೆಂದು ಒಪ್ಪುವದಿಲ್ಲ; ಸುಖದುಃಖಾದಿಗಳು ಬುದ್ಧಿಗೇ ಸೇರಿದವೆಂದು ಅವನು ಒಪ್ಪಿರುವದರಿಂದ (ಅವನು ಹೀಗೆಂದು ಒಪ್ಪುವದಿಲ್ಲ). ಚೈತನ್ಯಸ್ವರೂಪನಾದ ಆತ್ಮನಲ್ಲಿ ಭೇದವನ್ನು ಕಲ್ಪಿಸುವದಕ್ಕೆ ಪ್ರಮಾಣವೇ ಇಲ್ಲ².

(ಸಾಂಖ್ಯ):—(ಆತ್ಮನಲ್ಲಿ) ಭೇದವಿಲ್ಲದಿದ್ದರೆ ಪ್ರಧಾನವು ಮತ್ತೊಬ್ಬರ ಪ್ರಯೋಜನಕ್ಕಾಗಿ (ಕೆಲಸಮಾಡುವದೆಂಬುದು) ಹೊಂದುವದಿಲ್ಲವಲ್ಲ³ !

(ಭಾಷ್ಯಕಾರ):—ಹಾಗಲ್ಲ. ಏಕೆಂದರೆ ಪ್ರಧಾನದಿಂದಾಗುವ ಪ್ರಯೋಜನವು ಬಂಧವಾಗಲಿ ಮೋಕ್ಷವಾಗಲಿ-ಪುರುಷರುಗಳಿಗೆ ಬೇರೆಬೇರೆಯಾಗಿ ಸಂಬಂಧಪಡುವದಾಗಿದ್ದರೆ, ಆಗ ಪ್ರಧಾನವು ಮತ್ತೊಬ್ಬರ ಪ್ರಯೋಜನಕ್ಕಾಗಿ (ಕೆಲಸಮಾಡುವದು) ಆತ್ಮನು ಒಬ್ಬನಾದರೆ ಹೊಂದುವದಿಲ್ಲವೆಂದು ಪುರುಷಭೇದವನ್ನು ಕಲ್ಪಿಸುವದು ಸಂ(ಯಾಗುತ್ತಿತ್ತು). ಆದರೆ ಸಾಂಖ್ಯರು(ಆ) ಪ್ರಯೋಜನವು ಬಂಧವಾಗಲಿ ಮೋಕ್ಷವಾಗಲಿ ಪುರುಷರಿಗೆ ಸಂಬಂಧಪಡುವದೆಂದು ಒಪ್ಪುವದಿಲ್ಲ⁴. ಆತ್ಮರು ಯಾವ ವಿಶೇಷವೂ ಇಲ್ಲದವರು, ಚೈತನ್ಯಮಾತ್ರ (ಸ್ವರೂಪರು)-ಎಂದು (ಅವರು) ಒಪ್ಪಿಕೊಂಡಿರುತ್ತಾರೆ. ಆದ್ದರಿಂದ ಪುರುಷನು ಇರುವನೆಂಬುದಿಷ್ಟೇ ಕಾರಣದಿಂದ ಪ್ರಧಾನವು ಮತ್ತೊಬ್ಬರಿಗಾಗಿ (ಕೆಲಸಮಾಡುವ)ದೆಂದು ಏರ್ಪಡುವದೇ ಹೊರತು

1. ಆತ್ಮರು ಅನೇಕವೆಂದು ಹೇಳುವ ವಾದಿಯು ಸಾಂಖ್ಯನೊ, ವೈಶೇಷಿಕನೊ ? ಸಾಂಖ್ಯನಾಗಲಾರನು ಎಂದರ್ಥ. ಆಚಾರ್ಯರ ಕಾಲಕ್ಕೆ ದ್ವೈತಿಗಳಾದ ವೇದಾಂತಿಗಳೇ ಇರಲಿಲ್ಲವೆಂಬುದಕ್ಕೆ ಇದೊಂದು ಸಾಕ್ಷಿ.

2. ಬುದ್ಧಿಯ ಸಂಬಂಧದಿಂದ ಆತ್ಮನಿಗೂ ಸುಖದುಃಖಾದಿಗಳು ನಿಜವಾಗಿ ಆಗುವನೆಂದು ಸಾಂಖ್ಯರು ಒಪ್ಪುವದಿಲ್ಲ; ಪುರುಷರು ಅಸಂಗರು ಎಂದು ಅವರು ಹೇಳುತ್ತಾರೆ.

3. ಇದು ಅರ್ಥಾಪತ್ತಿಪ್ರಮಾಣವು, ಇದನ್ನು ಸಾಂಖ್ಯರು ಅನುಮಾನದಲ್ಲಿಯೇ ಸೇರಿಸಿರುತ್ತಾರೆ. ಸಾಂ. ಕಾ. ೪ ರ ಗೌ. ಭಾಷ್ಯವನ್ನು ನೋಡಿ. ಪ್ರಕೃತಿಯ ಪಾರಾಧ್ಯಕವನ್ನು ಸಾಂ. ಕಾ. ೫೫ ರಿಂದ ೬೦ ರ ವರೆಗೆ ವರ್ಣಿಸಿದೆ.

4. ಸಾಂ. ಕಾ. ೬೨, ೬೩, ೬೪ ನೋಡಿ.

5. ಕೆಲಸಮಾಡುವಂತೆ ತೋರುತ್ತದೆ ಎಂದು ಎಂದರ್ಥ. ನಿಜವಾಗಿ ಬಂಧನೋಕ್ಷಗಳೂ ಪ್ರಕೃತಿಗೇ ಎಂದು ಸಾಂಖ್ಯರೇ ಒಪ್ಪಿರುತ್ತಾರೆ. ಸಾಂ. ಕಾ. ೬೨.

ಪುರುಷರು ಬೇರೆಬೇರೆಯಾಗಿರುವುದರಿಂದ ಎಂದು (ಏರ್ಪಡು)ವದಿಲ್ಲ. ಆದ್ದರಿಂದ ಪುರುಷರು ಬೇರೆಬೇರೆಯಾಗಿರುವರೆಂದು ಕಲ್ಪಿಸುವದಕ್ಕೆ ಪ್ರಧಾನವು ಮತ್ತೊಬ್ಬರಿಗಾಗಿ (ಕೆಲಸಮಾಡುವ)ದೆಂಬುದು ಕಾರಣ(ವಾಗುವ)ದಿಲ್ಲ. ಪುರುಷರು ಬೇರೆಬೇರೆ ಎಂದು ಕಲ್ಪಿಸುವದಕ್ಕೆ (ಇನ್ನು) ಬೇರೊಂದು ಪ್ರಮಾಣವೂ ಸಾಂಖ್ಯರಿಗೆ ಇರುವದಿಲ್ಲ. ಮತ್ತೊಬ್ಬ(ನಾದ ಪುರುಷ)ನ ಇರುವಿಕೆಯೆಂಬ ಇದನ್ನು ಮಾತ್ರ ನಿಮಿತ್ತವಾಗಿ ಮಾಡಿಕೊಂಡು ಪ್ರಧಾನವು ತಾನೇ ಬಂಧವನ್ನು ಸಡೆಯುತ್ತದೆ, (ತಾನೇ) ಮೋಕ್ಷವನ್ನೂ ಪಡೆಯುತ್ತದೆ. (ಆ) ಬೇರೆಯಾಗಿರುವ (ಪುರುಷನು) ಚೈತನ್ಯವೆಂಬುದೊಂದೇ ಇರುವಿಕೆಯುಳ್ಳ¹ ಸ್ವರೂಪ(ವುಳ್ಳವನಾಗಿ ಅಷ್ಟ)ರಿಂದಲೇ ಪ್ರಧಾನವು ಕೆಲಸ ಮಾಡುವದಕ್ಕೆ ಕಾರಣವಾಗಿರುವನೇ ಹೊರತು (ತನ್ನಲ್ಲಿರುವ) ಯಾವದಾದರೊಂದು ವಿಶೇಷದಿಂದಲ್ಲ. ಆದ್ದರಿಂದ ಪುರುಷರು ಬೇರೆಬೇರೆಯೆಂದು (ಸಾಂಖ್ಯರು) ಕಲ್ಪಿಸಿರುವದೂ ವೇದಾರ್ಥವನ್ನು ಬಿಚ್ಚಿರುವದೂ ಬರಿಯ ಮೂಢತನದಿಂದಲೇ (ಆಗಿರುತ್ತದೆ).

ವೈಶೇಷಿಕಾದಿಗಳ ಖಂಡನೆ

(ಭಾಷ್ಯ)

೧೫೭. ಯತ್ ತು ವೈಶೇಷಿಕಾದಯಃ ಇಚ್ಛಾದಯಃ ಆತ್ಮಸಮವಾಯಿನಃ ಇತಿ ತದಪಿ ಅಸತ್ | ಸ್ಮೃತಿಹೇತುನಾಂ ಸಂಸ್ಕಾರಾಣಾಮ್ ಅಪ್ರದೇಶವತಿ ಆತ್ಮನಿ ಅಸಮವಾಯಾತ್ | ಆತ್ಮಮನಃಸಂಯೋಗಾಚ್ಚ ಸ್ಮೃತ್ಯುತ್ಪತ್ತೇಃ ಸ್ಮೃತಿನಿಯ ಮಾನುಪಪತ್ತಿಃ | ಯುಗಪದ್ ವಾ ಸ್ಮೃತ್ಯುತ್ಪತ್ತಿಪ್ರಸಜ್ಞಃ | ನ ಚ ಭಿನ್ನಜಾತೀ ಯಾನಾಂ ಸ್ವರ್ಶಾದಿಹೀನಾನಾಮ್ ಆತ್ಮನಾಂ ಮನಅದಿಭಿಃ ಸಮ್ಪನ್ನೋ ಯುಕ್ತಃ | ನ ಚ ದ್ರವ್ಯಾತ್ ರೂಪಾದಯಃ ಗುಣಾಃ ಕರ್ಮಸಾಮಾನ್ಯವಿಶೇಷಸಮವಾಯಾ ವಾ ಭಿನ್ನಾಃ ಸನ್ನಿಪರೇಷಾಮ್ | ಯದಿ ಹಿ ಅತ್ಯಂತಭಿನ್ನಾ ಏವ ದ್ರವ್ಯಾತ್ ಸ್ಯುಃ ಇಚ್ಛಾದಯಶ್ಚ ಆತ್ಮನಃ ತಥಾ ಸತಿ ದ್ರವ್ಯೇಣ ತೇಷಾಂ ಸಮ್ಪನ್ನಾನುಪಪತ್ತಿಃ | ಅಯುತ ಸಿದ್ಧಾನಾಂ ಸಮವಾಯಲಕ್ಷಣಃ ಸಂಬಂಧಃ ನ ವಿರುದ್ಧತೇ ಇತಿ ಚೇತ್ | ನ | ಇಚ್ಛಾದಿಭ್ಯಃ ಅನಿತ್ಯೇಭ್ಯಃ ಆತ್ಮನಃ ನಿತ್ಯತ್ವಪ್ರಸಜ್ಞಃ | ಸ ಚ ಅನಿಷ್ಟಃ | ಆತ್ಮನಃ ಅನಿರ್ಮೋಕ್ಷಪ್ರಸಜ್ಞಾತ್ |

1. ಪರಾರ್ಥವಾಗಿರುವದಕ್ಕೆ ಪರನು ಬೇಕು ; ಅನೇಕ ಪರರು ಬೇಕಿಲ್ಲ.
2. 'ಯೇ ತು' ಎಂಬ ಅಚ್ಚಿನ ಪಾಠವನ್ನು ಹೀಗೆ ತಿದ್ದಿಕೊಂಡಿದೆ.
3. ಅಚ್ಚಿನ ಪಾಠದಲ್ಲಿ ಇಲ್ಲಿ ಚ ಹೆಚ್ಚಾಗಿದೆ.

(ಭಾಷ್ಯಾರ್ಥ)

ಇನ್ನು ವೈಶೇಷಿಕರೇ ಮೊದಲಾದವರು ಇಚ್ಛೆಯೇ ಮುಂತಾದವು ಆತ್ಮನಿಗೆ ಸಮವಾಯ (ಸಂಬಂಧದಿಂದ ಸೇರಿಕೊಂಡಿರುವ) ವೆಂದು ಹೇಳುವರಲ್ಲ, ಅದೂ ಸರಿಯಲ್ಲ. ಏಕೆಂದರೆ ಸ್ವೈತ್ತಿಗೆ ಕಾರಣವಾಗಿರುವ ಸಂಸ್ಕಾರಗಳು (ಆಶ್ರಯಿಸುವದಕ್ಕೆ ಬೇಕಾದ) ಪ್ರದೇಶವಿಲ್ಲದ ಆತ್ಮನಲ್ಲಿ (ಎಂದಿಗೂ) ಸೇರಿಕೊಂಡಿರಲಾರವು. ಆತ್ಮ ಮನಸ್ಸುಗಳ ಸಂಯೋಗದಿಂದ ಸ್ವೈತ್ತಿಯು ಹುಟ್ಟುವದಾದ್ದರಿಂದ (ಇಂಥದ್ದರಿಂದ) ನೆನಪು (ಇಂಥ ಕಾಲದಲ್ಲಿಯೇ ಹುಟ್ಟಿಬೇಕೆಂಬ) ನಿಯಮವು ಇರಬಾರದಾಗುವದು. ಅಥವಾ ಎಲ್ಲಾ ಸ್ವೈತ್ತಿಗಳೂ ಒಟ್ಟಿಗೆ ಹುಟ್ಟಿಬಹುದಾಗುವದು. ಇದಲ್ಲದೆ ಬೇರೆಯ ಜಾತಿಗೆ ಸೇರಿದ ಸ್ಪರ್ಶವೇ ಮುಂತಾದವುಗಳಿಲ್ಲದ ಆತ್ಮರಿಗೆ ಮನಸ್ಸು ಮುಂತಾದವುಗಳ ಸಂಬಂಧವು(ಂಟಾಗುವದೆಂಬುದು) ಸರಿಯೂ ಆಲ್ಲ. (ಈ ವೈಶೇಷಿಕಾದಿ) ಪ್ರತಿ (ವಾದಿ)ಗಳ (ಮತದಲ್ಲಿ) ದ್ರವ್ಯಕ್ಕಿಂತ ಬೇರೆಯಾಗಿ ರೂಪವೇ ಮುಂತಾದ ಗುಣಗಳೂ ಗಲಿ, ಕರ್ಮ, ಸಾಮಾನ್ಯ, ವಿಶೇಷ, ಸಮವಾಯ-(ಇವು)ಗಳಾಗಲಿ ಇರುವಂತಿಲ್ಲ. ಏಕೆಂದರೆ (ಗುಣಗಳು) ದ್ರವ್ಯಕ್ಕಿಂತಲೂ ಇಚ್ಛಾದಿಗಳು ಆತ್ಮನಿಗಿಂತಲೂ ಅತ್ಯಂತವಾಗಿ ಬೇರೆಯೇ ಆಗಿದ್ದರೆ, ಹಾಗಾದರೆ ಅವುಗಳಿಗೆ ದ್ರವ್ಯದೊಡನೆ ಸಂಬಂಧ (ವೆಂಬುದೇ) ಹೊಂದುವದಿಲ್ಲ. ಅಯುತಸಿದ್ಧವಾಗಿರುನು (ಪದಾರ್ಥಗಳಿಗೆ) ಸಮವಾಯವೆಂಬ ಸಂಬಂಧವು(ಂಟಾಗುವದು) ವಿರುದ್ಧವಲ್ಲವಲ್ಲ!-ಎಂದು (ವೈಶೇಷಿಕರು ಶಂಕಿಸ

1. ಆತ್ಮನಲ್ಲಿ ಇಚ್ಛಾದಿಗಳು ಸತ್ಯವಾಗಿರುವವೆಂದು ಒಪ್ಪುವ ಪಾತುಪತರೇ ಮುಂತಾದವರನ್ನೂ ಇಲ್ಲಿ ತೆಗೆದುಕೊಂಡಿದೆ. ೧೯. ಭಾ. ೧೩-೩ ನೋಡಿ.

2. ಜ್ಞಾನವು ಉಂಟಾಗುವದಕ್ಕೆ ಆತ್ಮಮನಸ್ಸುಗಳಿಗೆ ಸಂಯೋಗವಾಗಲೇ ಬೇಕೆಂಬುದು ವೈಶೇಷಿಕರ ಮತ. ಸ್ವೈತ್ತಿಯೂ ಜ್ಞಾನವಾದ್ದರಿಂದಲೂ ಅನುಭವವುಂಟಾಗುವಾಗಲೂ ಆತ್ಮಮನಸಂಯೋಗವಾಗುವದೆಂದು ಆ ವಾದಿಗಳು ಒಪ್ಪುವರಾದ್ದರಿಂದಲೂ ಅನುಭವವಿರುವಾಗಲೂ ಸ್ವೈತ್ತಿಯುಂಟಾಗಬಹುದಾಗುವದು. ಇದೂ ಅನುಭವವಿರುದ್ಧ.

3. ಒಂದೇ ಸಂಯೋಗದಿಂದ ಎಲ್ಲಾ ನೆನಪುಗಳೂ ಹುಟ್ಟಿಬಹುದಾಗುವದು.

4. ಆತ್ಮನಲ್ಲಿ ಸ್ಪರ್ಶಾದಿಗಳಿಲ್ಲ, ಅವಯವಗಳಿಲ್ಲ; ಮನಸ್ಸು ಮುಂತಾದವುಗಳಿವೆ. ಆದ್ದರಿಂದ ಆತ್ಮನೆಂಬ ದ್ರವ್ಯವು ಬೇರೆಯ ಜಾತಿಯದಾಯಿತು.

5. ದ್ರವ್ಯ, ಗುಣ, ಕರ್ಮ, ಸಾಮಾನ್ಯ, ವಿಶೇಷ, ಸಮವಾಯ-ಎಂಬ ಆರು ಭಾವ ಪದಾರ್ಥಗಳನ್ನು ವೈಶೇಷಿಕರು ಒಪ್ಪಿರುತ್ತಾರೆ. ಇವುಗಳಲ್ಲಿ ದ್ರವ್ಯಕ್ಕೆ ಮಿಕ್ಕವು ಅಧೀನ ವೆಂದೂ ಒಪ್ಪಿ ಅದಕ್ಕಿಂತ ಬೇರೆಯೆಂದೂ ಒಪ್ಪಿರುವದು ಯುಕ್ತವಿರುದ್ಧವೆಂದರ್ಥ. ೨೦. ಭಾ. ೨-೨.೧೭ ನೋಡಿ.

6. ನಿಯತಸಂಬಂಧಕ್ಕೆ ತಕ್ಕವಾಗಿರುವ ಪದಾರ್ಥಗಳು ಅಯುತಸಿದ್ಧಗಳು.

ಬಹುದು). (ಆದರೆ) ಹಾಗಲ್ಲ. (ಏಕೆಂದರೆ) ಇಚ್ಛೆಯೇ ಮುಂತಾದವು ಅನಿತ್ಯ (ವಾಗಿರುವದರಿಂದ ಅವು)ಗಳೊಡನೆ ನಿತ್ಯನಾಗಿರುವ ಆತ್ಮನಿಗೆ ಅಯುತಸಿದ್ಧತ್ವವು ಹೊಂದುವಹಾಗಲ್ಲ; ಏಕೆಂದರೆ ಅವನು ಮೊದಲೇ ಸಿದ್ಧನಾಗಿರುತ್ತಾನೆ. ಇಚ್ಛಾದಿಗಳು ಆತ್ಮನೊಡನೆ ಅಯುತಸಿದ್ಧ (ನಾಗಿರುವ)ವೆಂದರೆ ಆತ್ಮನಲ್ಲಿರುವ ಮಹತ್ತ್ವವು (ವೆಂಬ ಗುಣದಂತೆ ಅವೂ) ನಿತ್ಯವಾಗಬೇಕಾಗುವದು. ಆದರೆ ಅದು (ಯಾರಿಗೂ) ಇಷ್ಟವಲ್ಲ; ಏಕೆಂದರೆ (ಆಗ) ಆತ್ಮನಿಗೆ ಮೋಕ್ಷವೇ ಇಲ್ಲವೆಂದಾಗಬೇಕಾಗುತ್ತದೆ.

(ಭಾಷ್ಯ)

೧೩೮. ಸಮವಾಯಸ್ಯ ಚ ದ್ರವ್ಯಾತ್ ಅಸ್ಯತ್ವೇ ಸತಿ ದ್ರವ್ಯೇಣ ಸಂಬಂಧಾನ್ತರಂ ವಾಚ್ಯಮ್ | ಯಥಾ ದ್ರವ್ಯಗುಣಯೋಃ | ಸಮವಾಯಃ ನಿತ್ಯಸಂಬಂಧ ಏವ ಇತಿ ನ ವಾಚ್ಯಮ್ ಇತಿ ಚೇತ್ | ತಥಾ ಚ ಸಮವಾಯಸಂಬಂಧವತಾಂ ನಿತ್ಯಸಂಬಂಧಪ್ರಸಜ್ಞಾತ್ ಪೃಥಕ್ತ್ವಾನುಸಪತ್ತಿಃ | ಅತ್ಯಂತಪೃಥಕ್ತ್ವೇ ಚ ದ್ರವ್ಯಾದೀನಾಂ ಸ್ಪರ್ಶವದಸ್ಪರ್ಶ(ವದ್) ದ್ರವ್ಯಯೋರಿವ ಷಷ್ಠ್ಯರ್ಥಾನುಸಪತ್ತಿಃ | ಇಚ್ಛಾದ್ಯುಪಜನಾಪಾಯವದ್ಗುಣವತ್ತ್ವೇ ಚ ಆತ್ಮನಃ ಅನಿತ್ಯತ್ವಪ್ರಸಜ್ಞಃ | ದೇಹಫಲಾದಿವತ್ | ಸಾವಯವತ್ವಂ ವಿಕ್ರಿಯಗಾವತ್ವಂ ಚ ದೇಹಾದಿವದೇವ ಇತಿ ದೋಷಾ ಅಪರಿಹಾರ್ಯಾ | ಯಥಾ ತು ಆಕಾಶಸ್ಯ ಅವಿದ್ಯಾಧ್ಯಾರೋಪಿತರಘಟಾದ್ಯುಪಾಧಿಕೃತರಜೋಧೂಮಮಲವತ್ತ್ವಾದಿದೋಷವತ್ತ್ವಮ್, ತಥಾ ಆತ್ಮನಃ ಅವಿದ್ಯಾಧ್ಯಾರೋಪಿತಬುದ್ಧ್ಯಾದ್ಯುಪಾಧಿಕೃತಸುಖಮಃಖಾದಿದೋಷವತ್ತ್ವೇ ಖಂಡಮೋಕ್ಷಾದಯಃ

1. ಯುತಸಿದ್ಧವೆಂದರೆ ಬೇರೆಬೇರೆಯ ಕಾಲದಲ್ಲಿ, ಬೇರೆಬೇರೆಯ ಕಡೆಯಲ್ಲಿ ಸ್ವತಂತ್ರವಾಗಿರುವದು; ಹಾಗಲ್ಲದ್ದು ಅಯುತಸಿದ್ಧವು. ಆತ್ಮನು ಮೊದಲೇ ಇದ್ದು ಇಚ್ಛಾದಿಗಳು ಅಮೇಲೆ ಉಂಟಾಗುವದರಿಂದ ಅವು ಯುತಸಿದ್ಧ.
2. ಆತ್ಮನಲ್ಲಿ ಮಹತ್ವವೆಂಬ ಪರಿಮಾಣವು ನಿತ್ಯನಾಗಿರುವದೆಂದು ವೈಶೇಷಿಕರು ಇಟ್ಟುಕೊಂಡಿರುತ್ತಾರೆ.
3. ಏಕೆಂದರೆ ಅದು ಅನುಭವವಿರುದ್ಧ.
4. ಇಚ್ಛಾದಿಗಳು ಹೋಗುವದೇ ಮೋಕ್ಷವಾದ್ದರಿಂದ ಅವು ಹೋಗದಿದ್ದರೆ ಮೋಕ್ಷವಿಲ್ಲವಾಗುವದು.
5. 'ಅಸ್ಪರ್ಶವದ್ಸ್ಪರ್ಶ' ಎಂದೇ ಆಚಾರ್ಯರು ಬರೆದಿರಬಹುದು.
6. ಈ ವಾ|| ಕಾ|| ಪಾಠವು " ಅವಿದ್ಯಾಧ್ಯಾರೋಪಿತರಘಟಾದ್ಯುಪಾಧಿಕೃತವತ್ತ್ವಮ್" ಎಂಬ ಆ|| ಪಾಠಕ್ಕಿಂತ ಮೇಲು.

ವ್ಯಾವಹಾರಿಕಾಃ ಸ ವಿರುಧ್ಯಂತೇ | ಸರ್ವವಾದಿಭಿಃ ಅವಿದ್ಯಾಕೃತವ್ಯವಹಾರಾಭ್ಯುಪಗಮಾತ್, ಪರಮಾರ್ಥಾನಭ್ಯುಪಗಮಾಜ್ಞ | ತಸ್ಮಾತ್ ಆತ್ಮಭೇದಪರಿಕಲ್ಪನಾವ್ಯಥೈವ ತಾರ್ಕಿಕೈಃ ಕ್ರಿಯತೇ ಇತಿ ||

(ಭಾಷ್ಯಾರ್ಥ)

ಇದಲ್ಲದೆ ಸಮವಾಯವು ದ್ರವ್ಯಕ್ಕಿಂತ ಬೇರೆಯಾದರೆ ದ್ರವ್ಯಕ್ಕೂ (ಅದಕ್ಕೂ) ದ್ರವ್ಯಗುಣಗಳಿಗಿರುವಂತೆ ಮತ್ತೊಂದು ಸಂಬಂಧವನ್ನು ಹೇಳಬೇಕಾಗುವದು'. ಸಮವಾಯವು ನಿತ್ಯಸಂಬಂಧವೇ ಆಗಿರುವದರಿಂದ (ಅದಕ್ಕೆ ಬೇರೆ ಸಂಬಂಧವನ್ನು) ಹೇಳಬೇಕಾದದ್ದಿರುವದಿಲ್ಲವಲ್ಲ!—ಎಂದು (ಪೂರ್ವಪಕ್ಷಿ ಕೇಳಬಹುದು). ಹಾಗಾದರೆ ಸಮವಾಯಸಂಬಂಧವುಳ್ಳ (ಪದಾರ್ಥಗಳಿಗೆ) ನಿತ್ಯಸಂಬಂಧವಿರಬೇಕಾಗುವದರಿಂದ ಅವು ಬೇರೆಬೇರೆ ಎಂಬುದು ಹೊಂದುವದಿಲ್ಲ. ದ್ರವ್ಯಾದಿಗಳು ಬೇರೆಬೇರೆಯೇ ಆಗಿದ್ದರೆ ಸ್ಪರ್ಶವುಳ್ಳ (ದ್ರವ್ಯ), ಸ್ಪರ್ಶವಿಲ್ಲದ ದ್ರವ್ಯ (-ಇವು)ಗಳಿಗೆ ಹೇಗೆ (ಸಂಬಂಧವಿರಲಾರದೋ ಹಾಗೆ) ಸ್ಪರ್ಶಾರ್ಥವು ಹೊಂದುವದಿಲ್ಲ. ಇಚ್ಛೆಯೇ ಮುಂತಾದ ಹುಟ್ಟುವದು, ಹೋಗುವದು—ಎಂಬ (ಸ್ವಭಾವ)ವುಳ್ಳ ಗುಣವುಳ್ಳವನಾದರೆ ಆತ್ಮನು ಅನಿತ್ಯನೂ ಆಗಬೇಕಾಗುವದು'. ದೇಹ, ಹಣ್ಣು—ಮುಂತಾದವುಗಳಂತೆಯೇ (ಇದನ್ನರಿಯಬೇಕು). (ಇದೇ) ದೇಹಾದಿಗಳಂತೆಯೇ (ಆತ್ಮನಿಗೆ) ಅವಯವಗಳುಳ್ಳವನಾಗುವಿಕೆ, ವಾರ್ಷಾಡುಗಳಿರುವವನಾಗುವಿಕೆ—ಎಂಬ ದೋಷಗಳೂ (ಉಂಟಾಗುವದನ್ನು) ಪರಿಹರಿಸಿಕೊಳ್ಳುವನಕ್ಕೆ ಆಗುವದಿಲ್ಲ.

1. ದ್ರವ್ಯಗುಣಗಳು ; ದ್ರವ್ಯಕ್ರಿಯೆಗಳು ; ಜಾತಿವ್ಯಕ್ತಿಗಳು—ಇವುಗಳಿಗೆ ಸಮವಾಯ ಸಂಬಂಧವಿದೆಯೆಂದೂ ಅವು ಬೇರೆಬೇರೆಯ ಪದಾರ್ಥಗಳೆಂದೂ ವೈಶೇಷಿಕರ ಅಂಗೀಕಾರವು.
2. ಸಮವಾಯವೆಂಬ ಸಂಬಂಧವೇ ಸಿದ್ಧಿಸುವದಿಲ್ಲವೆಂಬುದನ್ನು ಸೂ. ಭಾ. ೨-೨-೧೩ ರಲ್ಲಿ ಖಂಡಿಸಿದೆ.
3. ಸಂಬಂಧವು.
4. ಇದಕ್ಕೆ ಹೇತುವನ್ನು ಮುಂದಿನ ವಾಕ್ಯದಲ್ಲಿ ಕೊಟ್ಟಿದೆ.
5. ದೇಹ, ಹಣ್ಣು—ಇವುಗಳಲ್ಲಿ ಬೇರೆಬೇರೆಯ ಗುಣಗಳು ಹುಟ್ಟಿ ಹೋಗುತ್ತಿರುವವು ; ಅವು ಸಾವಯವವೂ ಅನಿತ್ಯವೂ ಆಗಿವೆ. ಇದರಂತೆ ಎಲ್ಲೆಲ್ಲಿಯೂ ಇರುವದು ಅನುಭವದಲ್ಲಿದೆ.

ಆದರೆ ಆಕಾಶದಲ್ಲಿ ತಪ್ಪುತಿಳಿವಳಿಕೆಯಿಂದ ಹುಟ್ಟುಗಟ್ಟಿದ ಗಡಿಗೆಯೇ ಮುಂತಾದ ಉಪಾಧಿಗಳಿಂದಾದ ಧೂಳು, ಹೊಗೆ, ಕಪ್ಪು-ಮುಂತಾದವು ಗಳಿರುವನೆಂಬ ದೋಷಗಳು ಹೇಗೆ ಇರುವವೋ ಹಾಗೆ ಆತ್ಮನಲ್ಲಿ ಅವಿದ್ಯೆಯಿಂದ ಹುಟ್ಟುಗಟ್ಟಿದ, ಬುದ್ಧಿಯೇ ಮುಂತಾದ ಉಪಾಧಿಗಳಿಂದಾದ ಸುಖ, ದುಃಖ-ಮುಂತಾದ ದೋಷಗಳಿರುವನೆಂಬ (ಪಕ್ಷ)ದಲ್ಲಿ ಬಂಧ, ವೋಕ್ಷ-ಮುಂತಾದವುಗಳು ವ್ಯಾವಹಾರಿಕ(ವಾಗಿರುವದು) ವಿರುದ್ಧವಾಗುವದಿಲ್ಲ. ಏಕೆಂದರೆ ಎಲ್ಲಾ ವಾದಿಗಳೂ ಅವಿದ್ಯೆಯಿಂದಾದ ವ್ಯವಹಾರವನ್ನು ಒಪ್ಪಿರುತ್ತಾರೆ, ನಿಜವಾಗಿ (ಆ ವ್ಯವಹಾರದಂತೆ ಇರುವನೆಂದು ಯಾರೂ) ಒಪ್ಪುವದಿಲ್ಲ'.

ಆದ್ದರಿಂದ ಆತ್ಮರು ಬೇರೆಬೇರೆ ಎಂದು ತಾರ್ಕಿಕರು ಕಲ್ಪಿಸಿರುವದು ವೃಥಾ ವಾಗಿರುತ್ತದೆ ಎಂದಾಯಿತು.

ಅವಿದ್ಯಾಕೃತವ್ಯವಹಾರಕ್ಕೆ ದೃಷ್ಟಾಂತ

(ಭಾಷ್ಯ)

೧೩೯. ಕಥಂ ಪುನಃ ಆತ್ಮಭೇದನಿಮಿತ್ತ ಇವ ವ್ಯವಹಾರಃ ಏಕಸ್ಮಿನ್ ಆತ್ಮನಿ ಅವಿದ್ಯಾಕೃತಃ ಉಪಸದ್ಯತೇ ಇತಿ ? ಉಚ್ಯತೇ—

(ಭಾಷ್ಯಾರ್ಥ)

(ಠ್ಠು):—ಆತ್ಮರು ಬೇರೆಬೇರೆಯಾಗಿರುವ ನಿಮಿತ್ತದಿಂದಾದ ವ್ಯವಹಾರದಂತೆಯೇ ಆತ್ಮನು ಒಬ್ಬನೇ(ಎಂಬ ಪಕ್ಷ)ನಲ್ಲಿ ಅವಿದ್ಯೆಯಿಂದಾದದ್ದು (ಎಂದರೂ) ಹೊಂದುತ್ತದೆ ಎಂಬುದಾದರೂ ಹೇಗೆ ?

(ಉತ್ತರ):—ಹೇಳುತ್ತೇನೆ :

1. ಜನರು ದೇಹಧರ್ಮವನ್ನು ಆತ್ಮನಿಗೆ ಅದಂತೆ ವ್ಯವಹರಿಸುತ್ತಾರೆ; ಇದು ಮಿಥ್ಯಾಜ್ಞಾನಕೃತವೆಂದು ತಾರ್ಕಿಕರೂ ಒಪ್ಪುತ್ತಾರೆ. ಇದರಂತೆ ಅದ್ವಿತೀಯಾತ್ಮನಲ್ಲಿಯೂ ಅವಿದ್ಯೆಯಿಂದ ಬಂಧವೋಕ್ನಾದಿಗಳನ್ನು ಒಪ್ಪಿದರೆ ದೋಷವೇನೂ ಇಲ್ಲ.
2. ಸೂ. ಭಾ. ೨-೩-೪೯, ೫೦ ರಲ್ಲಿ ಇವೇ ಚರ್ಚೆಯನ್ನು ಮಾಡಿರುತ್ತದೆ. ತಾರ್ಕಿಕರ ಮತದಲ್ಲಿಯೇ ಈ ದೋಷವನ್ನು ಅಲ್ಲಿ ತೋರಿಸಿರುತ್ತದೆ.
3. ಆತ್ಮರುಗಳಲ್ಲಿ ರೂಪಭೇದ, ಕಾರ್ಯಭೇದ, ನಾಸುಭೇದ-ಎಂಬ ವ್ಯವಹಾರವೆಲ್ಲವೂ ತಪ್ಪುತಿಳಿವಳಿಕೆಯಿಂದಲೇ ಆಗಿವೆ ಎಂಬುದಕ್ಕೆ ದೃಷ್ಟಾಂತವಿವೆಯೆ ?

**ರೂಪಕಾರ್ಯಸಮಾಖ್ಯಾಶ್ಚ ಭಿದ್ಯಂತೇ ತತ್ರ ತತ್ರ ನೈ |
ಆಕಾಶಸ್ಯ ನ ಭೇದೋಽಸ್ತಿ ತದ್ವಜ್ಜೀವನೇಷು ನಿರ್ಣಯಃ || ೬ ||**

೬. ಮತ್ತು ರೂಪ, ಕಾರ್ಯ, ಹೆಸರು-ಇವುಗಳು ಹೇಗೆ ಅಲ್ಲಲ್ಲಿ ಬೇರೆಬೇರೆಯಾಗಿರುವವೋ, (ಆಸರೆ) ಆಕಾಶಕ್ಕೆ ಹೇಗೆ ಭೇದವಿರುವದಿಲ್ಲವೋ ಅದರಂತೆ ಜೀವರುಗಳ (ವಿಷಯದಲ್ಲಿಯೂ) ನಿರ್ಣಯವು.

(ಭಾಷ್ಯ)

೧೪೦. ಯಥಾ ಇಹ ಆಕಾಶೇ ಏಕಸ್ಮಿನ್ ಘಟಿಕರಕಾಸವರಕಾದ್ಯಾಕಾಶಾ ನ೦೦೦ ಅಲ್ಪತ್ವಮಹತ್ತ್ವಾದಿರೂಪಾಣಿ ಭಿದ್ಯಂತೇ | ತಥಾ ಕಾರ್ಯಮ್ ಉವಕಾ ಹರಣಧಾರಣಶಯನಾದಿ | ಸಮಾಖ್ಯಾಶ್ಚ ಘಟಾಕಾಶಃ ಕರಕಾಕಾರಃ! ಇತ್ಯಾದ್ಯಾಃ ತತ್ಕೃತಾಶ್ಚ ಭಿನ್ನಾ ದೃಶ್ಯಂತೇ | ತತ್ರ ತತ್ರ ನೈ ವ್ಯವಹಾರವಿಷಯೇ ಇತ್ಯರ್ಥಃ | ಸರ್ವೋಪಯಮ್ ಆಕಾಶೇ ರೂಪಾದಿಭೇದಕೃತಃ ವ್ಯವಹಾರಃ ನ ಸರಮಾರ್ಥಃ ಏವ | ಸರಮಾರ್ಥತಸ್ತು ಆಕಾಶಸ್ಯ ನ ಭೇದಃ ಅಸ್ತಿ | ನ ಚ ಆಕಾಶಭೇದನಿಮಿತ್ತಃ ವ್ಯವಹಾರಃ ಅಸ್ತಿ, ಅನ್ತರೇಣ ಸರೋಪಾಧಿಕ್ಯಲಂ ದ್ವಾರಮ್ | ಯಥಾವತತ್, ತದ್ವತ್ ಧೇಹೋಪಾಧಿಭೇದಕೃತೇಷು ಜೀವೇಷು ಘಟಾಕಾರಸ್ವಾಭಿಯೇಷು ಅತ್ಮಸು ನಿರೂಪಣಾತ್ ಕೃತಃ ಬುದ್ಧಿಮುಢ್ಛಃ ನಿರ್ಣಯಃ ನಿರ್ದಯಃ ಇತ್ಯರ್ಥಃ ||

(ಭಾಷ್ಯಾರ್ಥ)

ಹೇಗೆ ಈ (ಲೋಕ)ದಲ್ಲಿ ಒಂದೇ ಆಗಿರುವ ಆಕಾರದಲ್ಲಿ ಗಡಿಗಿ, ಕುಡಿಕೆ, ಮನೆ-ಮುಂತಾದ ಬಯಲುಗಳಲ್ಲಿ (ಒಂದು) ಸಣ್ಣದು, (ಇನ್ನೊಂದು) ದೊಡ್ಡದು-ಎಂದು ಮುಂತಾಗಿ ರೂಪಗಳು ಬೇರೆಬೇರೆಯಾಗಿರುವವೋ; ಹಾಗೂ ನೀರನ್ನು ತರುವದು, (ಅದನ್ನು) ಇಟ್ಟುಕೊಳ್ಳುವದು, ಮಲಗುವದು-ಮುಂತಾದ ಕಾರ್ಯವು (ಇವುಗಳಲ್ಲಿ ಹೇಗೆ) ಬೇರೆಬೇರೆಯಾಗಿರುವದೋ; ಮತ್ತು ಗಡಿಗಿಯ ಆಕಾರ, ಕುಡಿಕೆಯ ಆಕಾರ-ಎಂದು ಮುಂತಾದ ಅನುಭವಗಳಿಂದಾದ ಹೆಸರುಗಳೂ ಬೇರೆಬೇರೆಯಾಗಿ ಕಂಡುಬರುವವೋ ಅಲ್ಲಲ್ಲಿ ಎಂದರೆ (ಆಯಾ) ವ್ಯವಹಾರದ ವಿಷಯದಲ್ಲಿ (ಹೇಗೆ ಈ ಭೇದಗಳು ಕಂಡುಬರುವವೋ) ಎಂದರ್ಥ. ರೂಪವೇ ಮುಂತಾದವುಗಳು

1. ' ಘಟಾಕಾಶಕರಕಾಕಾತ ' ಅ||ಕಾ||ವೈ||
2. ' ಅಸರಮಾರ್ಥ ಏವ ' ನಾ||
3. ವಾಕ್ಯತಜಗತ್ತೆಲ್ಲವೂ ಅವಿಚ್ಯುತ್ಯತವಾದ ನಾಸುರೂಪಕರ್ಮನುಯವೆಂಬುದನ್ನು ಬೃ. ಭಾ. ೧-೬-೧ ರಲ್ಲಿ ಕಾಣಬಹುದು.

ಬೇರೆಯಾಗಿರುವದರಿಂದಾದ ಈ ವ್ಯವಹಾರವೆಲ್ಲ ನಿಜವೇ ಆಗಿರುವದಿಲ್ಲ ; ನಿಜವಾಗಿ ನೋಡಿದರೆ ಆಕಾಶಕ್ಕೆ ಭೇದವೇ ಇರುವದಿಲ್ಲ, ಆಕಾಶವು ಬೇರೆಬೇರೆ ರೂಗಿರುವದರಿಂದಾದ ವ್ಯವಹಾರ(ವೆಂಬುದೂ) ಮತ್ತೊಂದು ಉಪಾಧಿಯಿಂದಾದ ದ್ವಾರವನ್ನು ಬಿಟ್ಟರೆ (ನಿಜವಾಗಿ) ಇರುವದೇ ಇಲ್ಲ. ಇದು ಹೇಗೋ ಹಾಗೆಯೇ 'ಶಾಶ್ವತವೆಂಬ ಬೇರೆಬೇರೆ ಉಪಾಧಿಗಳಿಂದ ಆಗಿರುವ ಘಟಾಕಾಶದಂತೆ ಇದ್ದು ಕೊಂಡಿರುವ' ಜೀವರುಗಳಲ್ಲಿಯೂ ಜೀವನಾಗಿ ನೋಡಿ ಬುದ್ಧಿವಂತರು ನಿರ್ಣಯವನ್ನು ತ್ವಯವನ್ನು ಮಾಡಿಕೊಂಡಿರುವರು' ಎಂದರ್ಥ.

(ಭಾಷ್ಯ)

೧೪೧. ನನು ತತ್ರ ಪರಮಾರ್ಥಕೃತ ಏವ ಘಟಾಕಾಶಾದಿಷು ರೂಪಾರ್ಥಾದಿಭೇದವ್ಯವಹಾರಃ ಇತಿ ? ನೈತದಸ್ತಿ | ಯಸ್ಮಾತ್—

(ಭಾಷ್ಯಾರ್ಥ)

(ಅಕ್ಷೇಪ):—೨ (ದೃಷ್ಟಾಂತವಲ್ಲಿ) ಗಡಿಗೆಯ ಆಕಾಶವೇ ಮುಂತಾದವುಗಳಲ್ಲಿ ಸೂಪ, ಕಾರ್ಯ-ಮುಂತಾದ ಭೇದವ್ಯವಹಾರವು ನಿಜವಾಗಿ ಆಗಿರುವದೇ ಅಲ್ಲವೆ ?

(ಪರಿಹಾರ):—ಇದು (ಸರಿ)ಯಲ್ಲ. ಏಕೆಂದರೆ :

ನಾಕಾಶಸ್ಯ ಘಟಾಕಾಶೋ ವಿಕಾರಾನಯನೌ ಯಥಾ |

ನೈವಾತ್ಮನಃ ಸದಾ ಜೀವೋ ವಿಕಾರಾನಯನೌ ತಥಾ || ೭ ||

೭. ಗಡಿಗೆಯ ಆಕಾಶವು ಹೇಗೆ ಆಕಾಶದ ವಿಕಾರಾನಯನಗಳಲ್ಲವೋ ಹಾಗೆ ಜೀವನು ಎಂದಿಗೂ ಆತ್ಮನ ವಿಕಾರಾನಯನಗಳಲ್ಲ.

(ಭಾಷ್ಯ)

೧೪೨. ಪರಮಾರ್ಥಕಾರಸ್ಯ ಘಟಾಕಾಶಃ ಸ ವಿಕಾರಃ | ಯಥಾ ಸುವರ್ಣಸ್ಯ ರುಚಿಕಾದಿಃ, ಯಥಾ ವಾ ಅಪಾಂ ಫೇನಬುಮ್ಬುದಹಿಮಾದಿಃ | ನಾಸಿ ಅವಯವಃ, ಯಥಾ ವೃಕ್ಷಸ್ಯ ಶಾಖಾದಿಃ | ಸ ಆಕಾಶಸ್ಯ ಘಟಾಕಾಶಃ ವಿಕಾರಾನಯನೌ ಯಥಾ

1. ಸೂ. ಭಾ. ೨-೧-೧೪ ರಲ್ಲಿ ಕೊಟ್ಟಿರುವ ಜೀವೇಶ್ವರವಿಭಾಗವರ್ಣನೆಯನ್ನು ನೋಡಿ.

2. ಒಬ್ಬ ಅತ್ಮನಲ್ಲಿಯೇ ಅನೇಕತ್ವ ಭ್ರಾಂತಿಯಾಗಬಹುದೆಂದು ನಿಶ್ಚಯಿಸಿಕೊಂಡಿರುತ್ತಾರೆ-ಎಂದರ್ಥ.

3. ' ತಥಾ ' ಎಂದು ಅಚ್ಚಿನಪುಸ್ತಕಗಳಲ್ಲಿರುವದು ಹೆಚ್ಚು.

ತಥಾ ನೈವ ಆತ್ಮನಃ ಪರಸ್ಯ ಪರನಾರ್ಥತಃ ಮಹಾಕಾಶಸ್ಥಾನೀಯಸ್ಯ ಘಟಾ ಕಾಶಸ್ಥಾನೀಯಃ ಜೀವಃ ಸದಾ ಸರ್ವದಾ ಯಥೋಕ್ತದೃಷ್ಟಾನ್ತವತ್ ಸ ವಿಕಾರಃ, ನಾಪಿ ಅವಯವಃ | ಅತಃ ಆತ್ಮಭೇದಕೃತೋ ವ್ಯವಹಾರಃ ಸೃಷ್ಟೈವ ಇತ್ಯರ್ಥಃ ||

(ಭಾಷ್ಯಾರ್ಥ)

ಗಡಿಗೆಯ ಆಕಾಶವು ನಿಜವಾಗಿರುವ ಆಕಾಶದ ವಿಕಾರವಲ್ಲ! ಹೇಗೆ ಅಸಲಿ ಮುಂತಾದದ್ದು ಚಿನ್ನದ (ವಿಕಾರವೋ), ಅಥವಾ ಹೇಗೆ ನೀರಿಗೆ ನೊರೆ, ಗುಳ್ಳೆ, ಮಂಜು-ಮುಂತಾದದ್ದು (ವಿಕಾರವೋ ಹಾಗೆ ವಿಕಾರವಲ್ಲ). ಮರಕ್ಕೆ ಕೊಂಬೆ ಮುಂತಾದದ್ದು ಹೇಗೆ (ಅವಯವವೋ ಹಾಗೆ) ಅವಯವವೂ ಅಲ್ಲ. (ಹೀಗೆ)ಗಡಿಗೆಯ ಆಕಾಶವು (ನಿಜವಾಗಿರುವ) ಬಯಲಿನ ವಿಕಾರಾವಯವಗಳು ಹೇಗಲ್ಲವೋ, ಹಾಗೆ ಮಹಾಕಾಶದಂತೆ ಇರುವ ಪರನಾರ್ಥಕ್ಕೆ ಘಟಾಕಾಶದಂತೆ ಇರುವ ಜೀವನು ಎಂದಿಗೂ ಯಾವಾಗಲೂ ಈ ಹೇಳಿದ ದೃಷ್ಟಾಂತದಂತೆ ವಿಕಾರವಲ್ಲ, ಅವಯವವೂ! ಅಲ್ಲ. ಆದ್ದರಿಂದ ಆತ್ಮರು ಬೇರೆ ಬೇರೆಯೆಂದು (ಇಟ್ಟುಕೊಂಡದ್ದ)ರಿಂದಾಗಿರುವ ವ್ಯವಹಾರವು ಹುಸಿಯೇ ಎಂದರ್ಥ.

ಜೀವನ ಸಂಸಾರವು ಪರಮಾರ್ಥವಲ್ಲ.

(ಭಾಷ್ಯ)

೧೪೩. ಯಸ್ಮಾತ್ ಯಥಾ ಘಟಾಕಾಶಾದಿಭೇದಜಯಿ ನಿಬನ ನಃ ರೂಪ ಕಾರ್ಯಾದಿಭೇದವ್ಯವಹಾರಃ ತಥಾ ದೇಹೋಪಾಧಿಜೀವಭೇದಕೃತಃ ಜನ್ಮಸುರಣಾದಿ ವ್ಯವಹಾರಃ, ತಸ್ಮಾತ್ ತತ್ತ್ವತಮೇವ ಕ್ಲೇಶಕರ್ಮಫಲಮುಲವತ್ತ್ವಮ್ ಆತ್ಮನಃ ಸ ಪರನಾರ್ಥತಃ ಇತಿ ವಿತಮರ್ಥಂ ದೃಷ್ಟಾಂತೇನ ಪ್ರತಿಷಿಪಾದಯಿಷನ್ ಆಸ—

(ಭಾಷ್ಯಾರ್ಥ)

ಹೇಗೆ ಗಡಿಗೆಯ ಆಕಾಶವೇ ಮುಂತಾದವು ಬೇರೆಬೇರೆ ಎಂಬ ಬುದಿಯ ನಿಮಿತ್ತದಿಂದಲೇ (ಅವುಗಳ) ರೂಪ, ಕಾರ್ಯ-ಮುಂತಾದ ಭೇದವ್ಯವಹಾರ(ವಾಗು)

1. ಕಾರ್ಯವಲ್ಲ; ಪರಿಣಾಮವಲ್ಲ.

2. ಸೂ. ಭಾ. ೪-೩-೧೩; ಬೃ. ಭಾ. ೨-೧-೨೦ ಇವುಗಳಲ್ಲಿಯೂ ವಿಕಾರಾವಯವ ಪಕ್ಷಗಳನ್ನು ಖಂಡಿಸಿದೆ; ಆದ್ದರಿಂದ ಈ ಪಕ್ಷಗಳನ್ನು ಕೆಲವರು ವೇದಾಂತಿಗಳು ಅವಲಂಬಿಸಿದ್ದರೆಂದು ನಂಬಬೇಕಾಗಿದೆ. ಸೂ. ಭಾ. ೨-೩-೪೩ ನ್ನೂ ನೋಡಿ.

ವದೋ ಹಾಗೆ ದೇಹಗಳೆಂಬ ಉಪಾಧಿಯಿಂದಾದ ಜೀವರು ಬೇರೆಯೆಂಬ (ಬುದ್ಧಿ) ಯಿಂದಾದದ್ದು (ಜೀವರ) ಹುಟ್ಟು, ಸಾವು-ಮುಂತಾದ ವ್ಯವಹಾರವಷ್ಟೆ. ಆದ್ದರಿಂದ ಕ್ಲೇಶ, ಕರ್ಮ, ಫಲ-ಎಂಬ ಮಲವು! ಆತ್ಮನಲ್ಲಿ ಆ (ಅವಿದ್ಯಾವ್ಯವಹಾರ)ದಿಂದಲೇ ಆದದ್ದು, ನಿಜವಾಗಿ (ಅದು) ಅವನಲ್ಲಿಲ್ಲ-ಎಂಬೀ ವಿಷಯವನ್ನು ದೃಷ್ಟಾಂತದಿಂದ ತಿಳಿಸಿಕೊಡುವದಕ್ಕಾಗಿ (ಹೀಗೆಂದು ಹೇಳುತ್ತಾರೆ :-

ಯಥಾ ಭವತಿ ಬಾಲಾನಾಂ ಗಗನಂ ಮಲಿನಂ ಮಲೈಃ |

ತಥಾ ಭವತ್ಯಬುದ್ಧಾನಾಮಾತ್ಮಾಪಿ ಮಲಿನೋ ಮಲೈಃ || ೮ ||

೮. ಹೇಗೆ ಗಗನವು ಹುಡುಗರಿಗೆ ಮಲಗಳಿಂದ ಮಲಿನವಾಗಿರುವದೋ, ಹಾಗೆ ಅಬುದ್ಧರಿಗೆ ಆತ್ಮನೂ ಮಲಗಳಿಂದ ಮಲಿನವಾಗಿರುತ್ತಾನೆ.

(ಭಾಷ್ಯ)

೧೪೪. ಯಥಾ ಭವತಿ ಲೋಕೇ ಬಾಲಾನಾಮ್ ಅವಿವೇಕಿನಾಂ ಗಗನಮ್ ಆಕಾಶಂ ಘನರಜೋಧೂಮಾದಿಮಲೈಃ ಮಲಿನಂ ಮಲವತ್ ಗಗನಯಾಥಾತ್ಮ್ಯವಿವೇಕಿನಾಮ್ ತಥಾ ಭವತಿ ಆತ್ಮಾ ಪರೋಽಪಿ ಯೋ ವಿಜ್ಞಾತಾ ಪ್ರತ್ಯಕ್ ಕ್ಲೇಶ ಕರ್ಮಫಲಮಲೈಃ ಮಲಿನಃ ಅಬುದ್ಧಾನಾಂ ಪ್ರತ್ಯಗಾತ್ಮವಿವೇಕರಹಿತಾನಾಂ ನ ಆತ್ಮವಿವೇಕವತಾಮ್ | ನ ಹಿ ಉಪರದೇಶಃ ತೃಡ್ಯತ್ಪ್ರಾಣ್ಯಧ್ಯಾರೋಪಿತೋದಕಫೇನ ತರಜ್ಜಾದಿನಾನ್ | ತಥಾ ನಾತ್ಮಾ ಅಬುದ್ಧಾರೋಪಿತಕ್ಲೇಶಾದಿಮಲೈಃ ಮಲಿನೋ ಭವತಿ ಇತ್ಯರ್ಥಃ ||

(ಭಾಷ್ಯಾರ್ಥ)

ಲೋಕದಲ್ಲಿ ಹೇಗೆ ಹುಡುಗರಿಗೆ ಅವಿವೇಕಿಗಳಿಗೆ ಗಗನವು ಆಕಾಶವು, ಮೋಡ, ಧೂಳು, ಹೊಗೆ-ಮುಂತಾದ ಮಲಗಳಿಂದ ಮಲಿನವಾಗಿ ಮಲವುಳ್ಳದ್ದೆಂತ (ತೋರು) ತ್ತಿರುತ್ತದೆದೋ ಗಗನದ ನಿಜವನ್ನು ಬಿಡಿಸಿ ಅರಿತುಕೊಂಡಿರುವವರಿಗೆ (ಹೇಗೆ ತೋರುವ)ದಿಲ್ಲವೋ ಹಾಗೆ ಆತ್ಮನು ಒಳಗೆ ವಿಜ್ಞಾತೃವಾಗಿರುವನಲ್ಲ, (ಅವನು) ಸರಮಾತ್ಮನೇ ಆಗಿದ್ದರೂ ಅಬುದ್ಧರಿಗೆ ಎಂದರೆ ಪ್ರತ್ಯಗಾತ್ಮನನ್ನು ಬಿಡಿಸಿ ಅರಿತು ಕೊಳ್ಳದೆ ಇರುವವರಿಗೆ ಕ್ಲೇಶಗಳು, ಕರ್ಮ, (ಅವರ) ಫಲ-ಎಂಬ ಮಲಗಳಿಂದ

1. ಯೋ. ಸೂ. ೧-೨೪.

2. “ ನ ಗಗನಂ ಮಲವತ್ ಯಾಥಾತ್ಮ್ಯವಿವೇಕಿನಾಮ್ ” ಆ|| ; “ ನ ಗಗನ ಯಾಥಾತ್ಮ್ಯವಿವೇಕವತಾಮ್ ” ನಾ|| ನಾವು ಕೊಟ್ಟಿರುವದು ಕಾ|| ಪಾಠ.

ಮಲಿನನಾಗಿ ತೋರುತ್ತಿರುವನೇ ಹೊರತು ಆತ್ಮನನ್ನು ಬಿಡಿಸಿ ಅರಿತುಕೊಂಡವರಿಗೆ ತೋರುವದಿಲ್ಲ. ಬಾಯಾರಿಕೆಯುಳ್ಳ ಪ್ರಾಣಿಯು ಮರುಭೂಮಿಯಲ್ಲಿ ಹುಟ್ಟುಗಟ್ಟಿರುವ ನೀರು, ನೊರೆ, ತೆರೆ-ಮುಂತಾದವು (ನಿಜವಾಗಿ ಅದರಲ್ಲಿ) ಇರುವದಿಲ್ಲವಷ್ಟೆ? ಹಾಗೆಯೇ ಆತ್ಮನಲ್ಲಿ ತಿಳಿಯದವರು ಹುಟ್ಟುಗಟ್ಟಿರುವ ಕ್ಲೇಶವೇ ಮುಂತಾದ ಮಲಗಳಿಂದ (ಅವನು ನಿಜವಾಗಿ) ಮಲಿನವಾಗಿರುವದಿಲ್ಲ ಎಂದರ್ಥ.

(ಭಾಷ್ಯ)

೧೪೫. ಪುನರಪಿ ಉಕ್ತಮೇವ ಅರ್ಥಂ ಪ್ರಸಂಭವತಿ—

(ಭಾಷ್ಯಾರ್ಥ)

ಮತ್ತೂ ಒಂದು ಸಲ (ಹಿಂದೆ) ಹೇಳಿರುವ ಅರ್ಥವನ್ನೇ ಬಿಚ್ಚಿ ಹೇಳುತ್ತಾರೆ:—

ಮರಣೇ ಸಂಭವೇ ಚೈವ ಗತ್ಯಾಗಮನಯೋರಪಿ |

ಸ್ಥಿತೌ ಸರ್ವಶರೀರೇಷು ಹ್ಯಾಕಾಶೇನಾನಿಲಕ್ಷಣಃ || ೯ ||

೯. ಸಾವಿನಲ್ಲಿಯೂ ಮತ್ತು ಹುಟ್ಟಿನಲ್ಲಿಯೂ ಹೋಗುವಿಕೆಬರುವಿಕೆಗಳಲ್ಲಿಯೂ ಇರುವದರಲ್ಲಿಯೂ, ಸರ್ವಶರೀರಗಳಲ್ಲಿಯೂ ಆಕಾಶಕ್ಕಿಂತ ಬೇರೆಯ ರೂಪದವನಲ್ಲದೆಯೇ (ಇರುವನು).

(ಭಾಷ್ಯ)

೧೪೬. ಘಟಾಕಾಶಜನ್ಮನಾಶಗಮನಾಸ್ಯ ತಿಸತ್ ಸರ್ವಶರೀರೇಷು ಆತ್ಮನಃ ಜನ್ಮಮರಣಾದಿಃ | ಆಕಾಶೇನ ಅವಿಲಕ್ಷಣಃ ಸ್ತತ್ಕೈತವ್ಯಃ ಇತ್ಯರ್ಥಃ ||

(ಭಾಷ್ಯಾರ್ಥ)

ಗಡಿಗೆಯ ಆಕಾಶವು ಹುಟ್ಟುವದು, ನಾಶವಾಗುವದು, ಹೋಗುವದು, ಬರುವದು, ಇರುವದು-ಇವುಗಳಂತೆಯೇ ಎಲ್ಲಾ ಶರೀರಗಳಲ್ಲಿಯೂ ಆತ್ಮನ ಹುಟ್ಟು, ಸಾವು-ಮುಂತಾದವುಗಳೆ. (ಆತ್ಮನು) ಆಕಾಶಕ್ಕಿಂತ (ಈ ಯಾವ ವಿಷಯದಲ್ಲಿಯೂ) ಬೇರೆಯ ರೂಪದವನಲ್ಲ (ಎಂದ)ರಿಯಬೇಕು ಎಂದರ್ಥ.

1. ಉಪಸಂಹಾರಕ್ಕಾಗಿ ಮತ್ತೆ ಹೇಳಿದ್ದಾರೆ ಎಂದರ್ಥ.

2. ಇನ್ನೆಲ್ಲವೂ ಅನಿದ್ಯಕವೇ, ನಿಜವಲ್ಲ.

ಆತ್ಮನ ಶರೀರಗಳೆಲ್ಲವೂ ಅವಿದ್ಯಕ

**ಸಜ್ಞಾತಾಃ ಸ್ವಸ್ವವತ್ ಸರ್ವೇ ಆತ್ಮಮಾಯಾವಿಸರ್ಜಿತಾಃ |
ಆಧಿಕ್ಯೇ ಸರ್ವಸಾಮ್ಯೇ ನಾ ನೋಪಪತ್ತಿರ್ಹಿ ವಿದ್ಯತೇ || ೧೦ ||**

೧೦. ಸಂಘಾತಗಳೆಲ್ಲವೂ ಕನಸಿನಂತೆ ಆತ್ಮಮಾಯೆಯಿಂದ ಸೃಷ್ಟಿಯಾಗಿರುತ್ತವೆ. (ಅವುಗಳಲ್ಲಿ ಕೆಲವು) ಹೆಚ್ಚಿನವುಗಳೆಂಬ ವಿಷಯದಲ್ಲಾಗಲಿ ಎಲ್ಲವೂ ಸಮಾನವೆಂಬ ವಿಷಯದಲ್ಲಾಗಲಿ ಉಪಪತ್ತಿಯು ಇರುವದೇ ಇಲ್ಲ.

(ಭಾಷ್ಯ)

೧೦೪. ಘಟಾದಿಸ್ಥಾನೀಯಾಸ್ತು ದೇಹಾದಿಸಜ್ಞಾತಾಃ ಸ್ವಸ್ವದೃಶ್ಯದೇಹಾದಿವತ್ ಮಾಯಾವಿಕೃತದೇಹಾದಿವಚ್ಚ¹ ಆತ್ಮಮಾಯಾವಿಸರ್ಜಿತಾಃ | ಆತ್ಮನಃ ಮಾಯಾ ಅವಿದ್ಯಾ | ತಯಾ ಪ್ರತ್ಯುಪಸ್ಥಾಪಿತಾಃ ನ ಪರಮಾರ್ಥತಃ ಸನ್ತಿ ಇತ್ಯರ್ಥಃ | ಯದಿ ಅಧಿಕೃಮ್ ಅಧಿಕಭಾವಃ ತೀರ್ಯಗ್ಧೇಹಾದ್ಯಪೇಕ್ಷಯಾ ದೇವಾದಿ ಕಾರ್ಯಕರಣಸಜ್ಞಾತಾನಾಮ್, ಯದಿ ವಾ ಸರ್ವೇಷಾಂ ಸಮತೈವ ನ ಏಷಾಂ ಉಪಪತ್ತಿಃ ಸಮ್ಭವಸದ್ಭಾವಪ್ರತಿಪಾದಕೋ² ಹೇತುಃ ವಿದ್ಯತೇ | ನಾಸ್ತಿ | ಹಿಯಸ್ಮಾತ್ ತಸ್ಮಾತ್ ಅವಿದ್ಯಾಕ್ಯತಾ ಏವ ನ ಪರಮಾರ್ಥತಃ ಸನ್ತಿ ಇತ್ಯರ್ಥಃ ||

(ಭಾಷ್ಯಾರ್ಥ)

ಗಡಿಗೆ ಮುಂತಾದವುಗಳಂತೆ ಇರುವ ದೇಹವೇ ಮುಂತಾದವುಗಳ ಸಂಘಾತಗಳಾದರೋ ಕನಸಿನಲ್ಲಿ ಕಾಣಬರುವ ದೇಹಾದಿಗಳಂತೆಯೂ ಮಾಯಾವಿಯು ಮಾಡಿರುವ ದೇಹವೇ ಮುಂತಾದವುಗಳಂತೆಯೂ ಆತ್ಮಮಾಯಾವಿಸರ್ಜಿತವಾಗಿರುವವು. ಆತ್ಮನ ಮಾಯೆ ಎಂದರೆ ಅವಿದ್ಯೆ; ಅದರಿಂದ ಎದುರಿಗೆ ಮುಂದೊಡ್ಡಲ್ಪಟ್ಟಿರುವವೇ ಹೊರತು ನಿಜವಾಗಿ ಇರುವದಿಲ್ಲ ಎಂದರ್ಥ. ಕೀಳುಪ್ರಾಣಿಗಳ ದೇಹವೇ ಮುಂತಾ

1. 'ಮಾಯಾಕೃತದೇಹಾದಿವಚ್ಚ' ಎಂದಿದ್ದರೂ ಸಾಕಾಗುವದು.

2. 'ಉಪಪತ್ತಿಃ ಸಮ್ಭವಃ' ಅ||; 'ಉಪಪತ್ತಿಸಮ್ಭವಃ' -ಎಂದು ಮುಂತಾಗಿರುವ ಮುದ್ರಿತಪಾಠವನ್ನು ಹೀಗೆ ತಿದ್ದಿಕೊಂಡಿದೆ.

3. ದೇಹಗಳನ್ನು ಕನಸುಮಾಯೆಗಳ ವೇದಕ್ಕೆ ಹೋಲಿಸಿರುವದು ಅವುಗಳು ಬರಿಯ ಹುಸಿತೋರಿಕೆ ಎಂಬುದಕ್ಕೆ. ಗೀ. ಭಾ. ಭಾ. ೨೮.

ದವುಗಳಿಗೆ ಹೋಲಿಸಿದರೆ ದೇವತೆಗಳೇ ಮುಂತಾದವರ ಕಾರ್ಯಕರಣಸಂಘಾತಗಳು ಹೆಚ್ಚಿನವೇ ಆಗಿರಲಿ, ಅಥವಾ ಎಲ್ಲವೂ ಒಂದೇ ಸಮವೆಂದೇ ಆಗಲಿ, ಇವುಗಳಿಗೆ ಉಪಪತ್ತಿಯು ಎಂದರೆ (ಅವುಗಳ) ಹುಟ್ಟು (ನಿಜವಾಗಿ) ಇರುವದೆಂದು ತೋರಿಸಿ ಕೊಡುವ ಹೇತು' (ಯಾವದೊಂದೂ) ಇರುವದೇ ಇಲ್ಲ. ಹೀಗಿರುವವಷ್ಟೆ, ಅದ ಕಾರಣ (ಅನೆಲ್ಲವೂ) ಅವಿದ್ಯೆಯಿಂದಾದವುಗಳೇ ಹೊರತು ನಿಜವಾಗಿಯೂ ಇರುವದಿಲ್ಲ ಎಂದರ್ಥ.

ಆತ್ಮನಿಗೆ ಹುಟ್ಟುಮುಂತಾದವಿಲ್ಲವೆಂಬುದಕ್ಕೆ ಶ್ರುತಿ

(ಭಾಷ್ಯ)

೧೪೮. ಉಪ್ಪತ್ತಾದಿವರ್ಜಿತಸ್ಯ ಅದ್ವಯಸ್ಯ ಆತ್ಮತತ್ತ್ವಸ್ಯ ಶ್ರುತಿಪ್ರಮಾಣ ಕೇವಲಪ್ರಪರ್ತಸಾರ್ಥಂ ವಾಕ್ಯಾನಿ ಉಪನ್ಯಸ್ಯಂತೇ—

(ಭಾಷ್ಯಾರ್ಥ)

ಹುಟ್ಟು ಮುಂತಾದವುಗಳಿಲ್ಲದ, ತನಗೆರಡನೆಯದಿಲ್ಲದ, ಆತ್ಮತತ್ತ್ವಕ್ಕೆ ಶ್ರುತಿಯೇ ಪ್ರಮಾಣವೆಂದು ತೋರಿಸಿಕೊಡುವದಕ್ಕಾಗಿ (ಕೆಲವು) ವಾಕ್ಯಗಳನ್ನು ಉದಾಹರಿಸುತ್ತಾರೆ :—

ರಸಾದಯೋ ಹಿ ಯೇ ಕೋಶಾಃ ನ್ಯಾಖ್ಯಾತಾಸ್ತ್ಯೈತ್ತಿರೀಯಕೇ |
ತೇಷಾನಾತ್ಮಾ ಪರೋ ಜೀವಃ ಖಂ ಯಥಾ ಸನ್ಮುಕಾಶಿತಃ || ೧೧ ||

೧೧. ರಸನೇ ಮುಂತಾದ ಯಾವ ಕೋಶಗಳನ್ನು ತೈತ್ತಿರೀಯಕ ದಲ್ಲಿ ವಿವರಿಸಿರುತ್ತದೆಯೋ ಅವುಗಳಿಗೆ ಆತ್ಮನಾದ ಪರಜೀವನೇ ಆಕಾಶ ದಂತೆ ಎಂದು ಸಂಪ್ರಕಾಶಿತನಾಗಿರುತ್ತಾನೆ.

(ಭಾಷ್ಯ)

೧೪೯. ರಸಾದಯಃ 'ಅನ್ನರಸಮಯಃ', 'ಪ್ರಾಣಮಯಃ' ಇತ್ಯೇವನಾ ವಯಃ ಯೇ ಕೋಶಾ ಇವ ಕೋಶಾಃ ಅಸ್ಯಾದೇರಿವ | ಉತ್ತರೋತ್ತರಾಸ್ತೇಕ್ಷಯಾ

1. "ಸನ್ಮುವಾದಿಸದ್ಭಾವಯುಕ್ತಿಃ" ಎಂದು ಪಾಠವಿದ್ದರೆ ಹುಟ್ಟುವದೇ ಮುಂತಾದದ್ದನ್ನು ಇದೆ ಎಂಬುದನ್ನು ತೋರಿಸಿಕೊಡುವ ಯುಕ್ತಿ ಎಂದು ಕನ್ನಡಿಪಚೇಕು. ಹಿಂದಿನ ಕಾರಿಕೆಯನ್ನು ನೋಡಿ.

ಬಹಿರ್ಭಾವಾತ್ ಪೂರ್ವಪೂರ್ವಸ್ಯ¹ | ವ್ಯಾಖ್ಯಾತಾಃ ವಿಸ್ವಷ್ಟಮ್ ಆಖ್ಯಾತಾಃ
 ತೈತ್ತಿರೀಯಕಶಾಖೋಪನಿಷದ್ವಲ್ಲಾಭ್ಯಮ್ | ತೇಷಾಂ ಕೋಶಾನಾಮ್ ಆತ್ಮಾಯೇನ
 ಆತ್ಮನಾ ಸಜ್ಞಾಪಿ ಕೋಶಾ ಆತ್ಮವನ್ತಃ ಅನ್ತರತಮೇನ | ಸ ಹಿ ಸರ್ವೇಷಾಂ ಜೀವನ
 ನಿಮಿತ್ತತ್ವಾತ್ ಜೀವಃ | ಕೋಽಸೌ ಇತಿ ? ಆಹ- ಪರ ಎವ ಆತ್ಮಾಯಃ ಪೂರ್ವಂ
 “ ಸತ್ಯಂ ಜ್ಞಾನಮನನ್ತಂ ಬ್ರಹ್ಮ ” (ತೈ. ೨-೧) ಇತಿ ಪ್ರಕೃತಃ | ಯಸ್ಮಾತ್ ಆತ್ಮನಃ
 ಸ್ವಪ್ನನಾಯಾದಿವತ್ ಆಕಾಶಾದಿಕ್ರಮೇಣ ರಸಾದಯಃ ಕೋಶಲಕ್ಷಣಾಃ ಸಜ್ಞಾತಾಃ
 ಆತ್ಮನಾಯಾವಿಸರ್ಜಿತಾಃ ಇತಿ ಉಕ್ತಮ್ | ಸ ಆತ್ಮಾ ಅಸ್ಮಾಭಿಃ ಯಥಾ ಖಂ ತಥಾ
 ಇತಿ ಸಂಪ್ರಕಾಶಿತಃ | “ ಆತ್ಮಾ ಹ್ಯಾಕಾಶವತ್ (೩-೩) ಇತ್ಯಾದಿಭಿಃ ಶ್ಲೋಕೈಃ | ನ
 ತಾರ್ಕಿಕಸರಿಕಲ್ಪಿತಾತ್ಮವತ್ ಖೆರುಷಬುದ್ಧಿಪ್ರವಾಣಗಮ್ಯಃ ಇತಿ ಅಭಿಪ್ರಾಯಃ ||

(ಭಾಷ್ಯಾರ್ಥ)

ರಸನೇ ಮುಂತಾದ ‘ ಅನ್ನ ರಸಮಯನು ’, ‘ ಪ್ರಾಣಮಯನು ’- ಎಂಬಿವೇ
 ಮುಂತಾದ, (ಯಾವ) ಕೋಶಗಳನ್ನು-ಕತ್ತಿಯೇ ಮುಂತಾದದ್ದರ ಒರೆಗಳಂತೆ
 ಮುಂದುಮುಂದಿನ (ಕೋಶ)ಕ್ಕಿಂತ ಹಿಂದು ಹಿಂದಿನದು ಹೊರಗಡೆ ಇರುವದರಿಂದ?
 (ಕೋಶಗಳೆನಿಸಿರುವ ಪಂಚಕೋಶಗಳನ್ನು) - ತೈತ್ತಿರೀಯಕದಲ್ಲಿ ತೈತ್ತಿರೀಯಕ
 ಶಾಖೆಯ ಉಪನಿಷತ್ತಿನ (ಎರಡನೆಯ)ವಲ್ಲಿಯಲ್ಲಿ ವ್ಯಾಖ್ಯಾನನಾಡಿರುತ್ತದೆಯೋ
 ವಿಸ್ವಷ್ಟವಾಗಿ ಹೇಳಿರುತ್ತದೆಯೋ, ಆ ಕೋಶಗಳ ಆತ್ಮನು, ಎಲ್ಲಕ್ಕೂ ಒಳಗಿರುವ
 ಯಾವ ಆತ್ಮನಿಂದ (ಆ) ಐದು ಕೋಶಗಳೂ ಆತ್ಮವಂತಗಳಾಗಿರುವವೋ,
 ಅವನೇ ಎಲ್ಲರಿಗೂ ಬದುಕಿರುವದಕ್ಕೆ ಕಾರಣನಾಗಿರುವದರಿಂದ ಜೀವನು³.

1. ‘ ಉತ್ತರೋತ್ತರಸ್ಯಾಪೇಕ್ಷಯಾ ಬಹಿರ್ಭಾವಾತ್ ಪೂರ್ವಸ್ಯ ಪೂರ್ವಸ್ಯ ’ ಎಂದೂ
 ಅ|| ಪಾಠವುಂಟು.

2. ‘ ಅನೈಕ್ಯೋನ್ತರ ಆತ್ಮಪ್ರಾಣಮಯಃ ’ ಅನ್ನಮಯನಿಗಿಂತ ಒಳಗಿರುವ
 ಮತ್ತೊಬ್ಬ ಆತ್ಮನು ಪ್ರಾಣಮಯನು (ತೈ. ೨-೨) ಮುಂತಾದ ಶ್ರುತಿಯ ಆಧಾರದಿಂದ
 ಆದಿದ ಮಾತು.

3. ಅನ್ನಮಯಕ್ಕೆ ಪ್ರಾಣಮಯನು ಆತ್ಮನು, ಪ್ರಾಣಮಯಕ್ಕೆ ಮನೋಮಯನು-
 ಎಂದು ಮುಂತಾಗಿ ಶ್ರುತಿಯಲ್ಲಿ ಹೇಳಿರುವ ಆತ್ಮರು ನಿಜವಾಗಿ ಆತ್ಮರಲ್ಲ. ಆತ್ಮರಾಗಿ
 ತೋರುವ ಕೋಶಗಳೇ. ಅನಂದಮಯಕೋಶದ ವಿವರಣೆಯಲ್ಲಿ ‘ ಅನಂದವು ಆತ್ಮನು ’
 (ತೈ. ೨-೫೪) ಎಂದಿದೆಯಲ್ಲ, (ತೈ. ಭಾ. ಭಾ. ೧೪೭) ಅವನೇ ನಿಜವಾದ ಆತ್ಮನು.
 ಮಿಥ್ಯೆಯಾದ ಕೋಶಗಳು ಅವನಿಂದಲೇ ಇರವನ್ನು ಪಡೆದು ಬಾಳುವದರಿಂದ ಅವರಿಗೆ
 ಇವನೇ ಜೀವ. ತೈ. ಭಾ. ಭಾ. ೧೨೭ ನ್ನು ನೋಡಿ.

ಅವನು ಯಾವನು ? ಎಂದರೆ ಹೇಳುತ್ತಾರೆ: ಪರಮನೇ ಆಗಿರುವ ಆತ್ಮನು, ಹಿಂದೆ “ ಸತ್ಯಂ ಜ್ಞಾನಮನಂತಂ ಬ್ರಹ್ಮ ” (ತೈ.೨-೧) ಎಂದು ಪ್ರಕೃತನಾಗಿದ್ದನಲ್ಲ. (ಅವನೇ). ಆ ಆತ್ಮನಿಂದಲೇ ಕನಸು, ಮಾಯೆ-ಮುಂತಾದ(ವುಗಳ ಸಂಘಾತಗಳಂತೆ) ಆಕಾಶನೇ ಮುಂತಾದ ಕ್ರಮದಿಂದ ರಸನೇ ಮುಂತಾದ ಕೋಶರೂಪವಾಗಿರುವ ಸಂಘಾತಗಳು ಆತ್ಮನಾಯಾವಿಸರ್ಜಿತವಾಗಿರುತ್ತವೆ! ಎಂದು (ಹಿಂದಿನ ಶ್ಲೋಕದಲ್ಲಿ) ಹೇಳಲಾಗಿರುತ್ತದೆ. ಆ ಆತ್ಮನೇ ನಾವು “ ಆತ್ಮಾ ಹ್ಯಾಕಾಶವತ್ ” (೩-೨) ಮುಂತಾದ ಶ್ಲೋಕಗಳಲ್ಲಿ ಆಕಾಶವು ಹೇಗಿರುವದೋ ಹಾಗೆ (ಇರುವದೆಂದು) ತಿಳಿಸಿಕೊಟ್ಟಿರುವುದು (ಇಷ್ಟೇ ಹೊರತು ನಾವು ಹೇಳಿರುವ ಆತ್ಮನು) ತಾರ್ಕಿಕರು ಕಲ್ಪಿಸಿರುವ ಆತ್ಮನಂತೆ ಪುರುಷಬುದ್ಧಿ ಎಂಬ ಪ್ರಮಾಣದಿಂದ ತಿಳಿಯಬರುವವನಲ್ಲ! ಎಂದು ಅಭಿಪ್ರಾಯ.

**ದ್ವಯೋರ್ದ್ವಯೋರ್ಮಧುಜ್ಞಾನೇ ಪರಂ ಬ್ರಹ್ಮ ಪ್ರಕಾಶಿತಮ್ |
ಪೃಥಿವ್ಯಾನುದರೇ ಚೈವ ಯಥಾಕಾಶಃ ಪ್ರಕಾಶಿತಃ || ೧೨ ||**

೧೨. ಪೃಥಿವಿಯಲ್ಲಿಯೂ ಉದರದಲ್ಲಿಯೂ ಆಕಾಶವನ್ನು (ನಾವು ತಿಳಿಸಿರುವಂತೆಯೇ ಮಧುಜ್ಞಾನದಲ್ಲಿ ಎರಡೆರಡರಲ್ಲಿ ಪರಬ್ರಹ್ಮವನ್ನು ತಿಳಿಸಿಕೊಟ್ಟಿರುತ್ತದೆ.

(ಭಾಷ್ಯ)

೧೫೦. ಕಿಂಚಿ ಅಧಿವೈವಮ್ ಅಧ್ಯಾತ್ಮಂ ಚ ತೇಜೋಮಯೋಽಮೃತಮಯಃ ಪುರುಷಃ ಪೃಥಿವ್ಯಾದ್ಯಂತರ್ಗತಃ ಯೋ ವಿಜ್ಞಾತಾ ಪರ ಏವ ಆತ್ಮಾ ಬ್ರಹ್ಮ ಸರ್ವಮ್ ಇತಿ ದ್ವಯೋರ್ದ್ವಯೋಃ ಅಧ್ಯೈತಕ್ಷಯಾತ್ ಪರಂ ಬ್ರಹ್ಮ ಪ್ರಕಾಶಿತಮ್ | ಕ್ವ ಇತಿ ? ಆಹ-ಬ್ರಹ್ಮವಿದ್ಯಾಖ್ಯಂ ಮಧು ಅಮೃತಮ್ ಮೋದನಹೇತುತ್ವಾತ್ ವಿಜ್ಞಾ

1. ಸೃಷ್ಟಿಯಾಗಿರುವ ಅನ್ನಮಯಾದಿಗಳಿಗೂ ಕನಸಿನ ಅನ್ನಮಯಾದಿಗಳಿಗೂ ತಾರತಮ್ಯವಿಲ್ಲ.
2. ನಾವು ಹೇಳಿರುವ ಆತ್ಮನು ಉಪನಿಷತ್ತಮಾಣಗಮ್ಯನಾದ ಪರಮಾತ್ಮನು, ಸಾಂಖ್ಯರು, ವೈಶೇಷಿಕರು-ಮುಂತಾದವರು ತರ್ಕದಿಂದ ಸಿದ್ಧಪಡಿಸಿರುವ ಆತ್ಮನಲ್ಲ. ಸೂ. ಭಾ. ೧-೧-೪, ಬೃ. ಭಾ. ೩-೯-೨೬.
3. ಇವರ ಮುಂದೆ ಮುದ್ರಿತಪುಸ್ತಕಗಳಲ್ಲಿರುವ ಅಮೃತತ್ವಮ್ ಎಂಬ ಮಾತನು ಹೆಚ್ಚೆಂದು ಬಿಟ್ಟುಬಿಟ್ಟಿದೆ.

ಯತೇ! ಅಸ್ಮಿನ್^೨ ಇತಿ ಮಧುಜ್ಞಾನಂ ಮಧುಬ್ರಾಹ್ಮಣಮ್ | ತಸ್ಮಿನ್ ಇತ್ಯರ್ಥಃ |
 ರಿಮಿವ ಇತಿ? ಆಹ-ಸೃಧಿವ್ಯಾಮ್ ಉದರೇ ಚೈವ ಯಥಾ ಏಕಃ ಆಕಾಶಃ ಅನು
 ಮಾನೇನ ಸ್ವಕಾಶಿಃ ಶ್ಲೋಕೇ^೩ ತದ್ವತ್ ಇತ್ಯರ್ಥಃ ||

(ಭಾಷ್ಯಾರ್ಥ)

ಇದಲ್ಲದೆ ಅಧಿದೈವ ಮತ್ತು ಅಧ್ಯಾತ್ಮ-(ಈ ಎರಡು ರೂಪವಾಗಿಯೂ ಇರುವ)
 ತೇಜೋಮಯನೂ ಅಮೃತಮಯನೂ ಆಗಿರುವ ಸೃಧಿವಿಯೇ ಮುಂತಾದವುಗಳಲ್ಲಿರುವ
 ಪುರುಷನಾದ ವಿಜ್ಞಾತ್ಯವಿದಾನಲ್ಲ, ಅವನು ಪರಮಾತ್ಮನಾದ ಬ್ರಹ್ಮವೇ, (ಅವನೇ)
 ಎಲ್ಲವೂ-ಎಂದು ಎರಡೆರಡರಲ್ಲಿ-ದ್ವೈತವೆಲ್ಲವೂ ಹೋಗುವವರೆಗೂ (ಹೇಳಿ)-ಪರ
 ಬ್ರಹ್ಮವನ್ನೇ ತಿಳಿಸಿರುತ್ತದೆ. ಎಲ್ಲಿ? ಎಂದರೆ ಹೇಳುತ್ತಾರೆ: ಬ್ರಹ್ಮವಿದ್ಯೆ ಎಂಬ
 ಮಧು, ಮೋದನಕ್ಕೆ ಕಾರಣವಾಗಿರುವದರಿಂದ (ಅದು ಮಧು) ಅಮೃತವು-ಇದರಲ್ಲಿ
 ತಿಳಿಯಬರುತ್ತದೆಯಾದ್ದರಿಂದ ಮಧುಬ್ರಾಹ್ಮಣವು ಮಧುಜ್ಞಾನವು. ಅದರಲ್ಲಿ
 (ತಿಳಿಸಿರುತ್ತದೆ) ಎಂದರ್ಥ^೪. ಏತರಂತೆ? ಸೃಧಿವಿಯಲ್ಲಿಯೂ ಶರೀರದಲ್ಲಿಯೂ ಹೇಗೆ

1. 'ತತ್ ವಿಜ್ಞಾಯತೇ' ವಾ|| ಕಾ||

2. 'ಯಸ್ಮಿನ್' ಎಂಬ ಮುದ್ರಿತಪಾಠವನ್ನು ಹೀಗೆ ತಿದ್ದಿ ಕೊಂಡಿದೆ.

3. 'ಲೋಕೇ' ಎಂಬ ಮುದ್ರಿತಪಾಠವನ್ನು ಹೀಗೆ ತಿದ್ದಿ ಕೊಂಡಿದೆ. ಈ ವಾಕ್ಯದ
 ಅನುವಾದವನ್ನೂ ಅದಕ್ಕೆ ಕೊಟ್ಟಿರುವ ಟಿಪ್ಪಣಿಯನ್ನೂ ನೋಡಿರಿ.

4. ಸೃಧಿ, ಶರೀರ; ಅಪ್ಪು, ತೇಜಸ್ಸು; ಅಗ್ನಿ, ವಾಕ್ಯ; ವಾಯು, ಪ್ರಾಣ;
 ಅನಿತ್ಯ, ಚಕ್ಷುಸ್ಸು; ದಿಕ್ಪುಗಳು, ಶ್ರೋತ್ರ; ಚಂದ್ರ, ಮನಸ್ಸು; ಮಿಂಚು, ತ್ವಕ್ಯ;
 ಗುಡುಗು, ಸ್ವರ; ಆಕಾಶ, ಹೃದಯಾಕಾಶ; ಧರ್ಮಸತ್ಯಗಳಸಾಮಾನ್ಯ ವಿಶೇಷಗಳು;
 ಮನುಷ್ಯಜಾತಿ ಮನುಷ್ಯವ್ಯಕ್ತಿ; ಕಾರ್ಯಕರಣಸಂಘಾತ;-ಹೀಗೆ ಎರಡೆರಡಾಗಿ ತೆಗೆದು
 ಕೊಂಡು ಎಲ್ಲೆಲ್ಲಿಯೂ ಆತ್ಮನು ಒಬ್ಬನೇ ಎಂದು ತಿಳಿಸಿರುತ್ತದೆ.

5. ಬೃ. ೨-೫ ಕ್ಕೆ ಮಧುಬ್ರಾಹ್ಮಣವೆಂದು ಹೆಸರು; ಇದರಲ್ಲಿ ಬ್ರಹ್ಮವಿದ್ಯೆ ಎಂಬ
 ಅನಂದಹೇತುವಾದ ಮಧುವನ್ನು ತಿಳಿಸಿರುತ್ತದೆ.

6. ಬೃ. ಭಾ. ೨-೫-೧ ರಲ್ಲಿ ಕೊಟ್ಟಿರುವ ಮಂತ್ರವ್ಯಾಖ್ಯಾನಕ್ಕೂ ಇಲ್ಲಿ ಕೊಟ್ಟಿರುವ
 ವ್ಯಾಖ್ಯಾನಕ್ಕೂ ಸ್ವಲ್ಪ ಹೆಚ್ಚು ಕಡಿಮೆಯಿರುವಂತೆ ಕಾಣುತ್ತದೆ. ಸೃಧಿವಿ, ಶರೀರ, ಸೃಧಿ
 ವ್ಯಂತರ್ಗತ ಶಾರೀರಾಂತರ್ಗತ ಲಿಂಗಾಭಿಮಾನಿಯಾದ ಆತ್ಮ-ಇವೆಲ್ಲವೂ ಏತರಕಾರ್ಯವೋ
 ಆ ಆತ್ಮನೇ ಬ್ರಹ್ಮ ಎಂಬುದು ಬೃ. ಭಾ. ಇಲ್ಲಿ ಸೃಧಿವಿಯಲ್ಲಿಯೂ ಶರೀರದಲ್ಲಿಯೂ ಇರುವ
 ಆತ್ಮನು ಒಬ್ಬನೇ, ಅದೇ ಬ್ರಹ್ಮ-ಎಂದು ಹೇಳಿದೆ.

ಆಕಾಶವು ಒಂದೇ ಎಂದು ಅನುವಾನ (ಪ್ರಮಾಣ)ದಿಂದ ಶ್ಲೋಕದಲ್ಲಿ¹ ತಿಳಿಸಲಾಗಿದೆಯೋ ಅದರಂತೆ ಎಂದರ್ಥ.

ಜೀವಾತ್ಮನೋರನನ್ಯತ್ವಮಭೇದೇನ ಪ್ರಶಸ್ಯತೇ |

ನಾನಾತ್ವಂ ನಿನ್ದ್ಯತೇ ಯಚ್ಚ ತದೇವಂ ಹಿ ಸಮಾನ್ಯಸಮ್ || ೧೩ ||

೧೩. ಜೀವಾತ್ಮರುಗಳಿಗೆ ಅಭೇದ(ವಿರುವದ)ರಿಂದ (ಅವರು) ಬೇರೆ ಬೇರೆಯಲ್ಲವೆಂಬುದನ್ನು ಹೊಗಳಿರುವದೂ ಬೇರೆ ಬೇರೆ ಎಂಬುದನ್ನು ನಿಂದಿಸಿರುವದೂ (ಇದೆ)ಯಲ್ಲ, ಅದು ಹೀಗೆಯೇ ಸಮಂಜಸವಾಗುತ್ತದೆ.

(ಭಾಷ್ಯ)

೧೩೧. ಯತ್ ಯುಕ್ತತಃ ಶ್ರುತಿಶ್ಚ ನಿರ್ಧಾರಿತಂ ಜೀವಸ್ಯ ಪರಸ್ಯ ಚ ಆತ್ಮನಃ ಜೀವಾತ್ಮನೋಃ ಅನನ್ಯತ್ವಮ್ ಅಭೇದೇನ ಪ್ರಶಸ್ಯತೇ ಸ್ತೂಯತೇ ಶಾಸ್ತ್ರೇಣ ವ್ಯಾಸಾದಿಭಿಶ್ಚ | ಯಚ್ಚ ಸರ್ವಪ್ರಾಣಿಸಾಧಾರಣಂ ಸ್ವಾಭಾವಿಕಂ ಶಾಸ್ತ್ರಬಹಿಷ್ಕೃತೈಃ ಕುತಾರ್ಕಿಕೈಃ ವಿರಚಿತಂ ನಾನಾತ್ವದರ್ಶನಂ ನಿನ್ದ್ಯತೇ “ ನ ತು ತದ್ವಿವಿತ್ವೀ ಯಮಸ್ತಿ ” (ಬೃ. ೪-೩೨೩), “ ದ್ವಿತೀಯಾದ್ ವೈ ಭಯಂ ಭವತಿ ” (ಬೃ. ೧-೪-೨) ಉದರಮನ್ತರಂ ಕುರುತೇ, ಅಥ ತಸ್ಯ ಭಯಂ ಭವತಿ (ತೈ. ೨-೨), “ ಇದಂ ಸರ್ವಂ ಯದಯಮಾತ್ಮಾ ” (ಬೃ. ೨-೪-೬), “ ಮೃತ್ಯೋಃ ಸ ಮೃತ್ಯುಮಾಪ್ನೋತಿ ಯ ಇಹ ನಾನೇವ ಪಶ್ಯತಿ ” (ಕ. ೨-೧-೧೦) ಇತ್ಯಾದಿವಾಕ್ಯೈಶ್ಚ ಅನೈಶ್ಚ ಬ್ರಹ್ಮವಿಧಿಃ ಯಚ್ಚೈತತ್ ತತ್ ಏವಂ ಹಿ ಸಮಾನ್ಯಸಮ್ ಋಜ್ಜವಬೋಧಂ ನ್ಯಾಯಮ್ ಇತ್ಯರ್ಥಃ | ಯಾಸ್ತು ತಾರ್ಕಿಕಪರಿಕಲ್ಪಿತಾಃ ಕುದೃಷ್ಟಯಃ ತಾಃ ಅನ್ಯಜ್ಞೈಃ ನಿರೂಪ್ಯಮಾಣಾ ನ ಘಟನಾಂ ಪ್ರಾಚ್ಛನ್ತಿ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಯುಕ್ತಿಯಿಂದಲೂ ಶ್ರುತಿಯಿಂದಲೂ² (ನಾವು) ನಿಶ್ಚಿಯನಾಡಿರುವ ಜೀವಾತ್ಮರುಗಳಿಗೆ ಜೀವನಿಗೂ ಪರಮಾತ್ಮನಿಗೂ ಅಭೇದವಿರುವದರಿಂದ (ಅವರಿಬ್ಬರೂ)

1. ಲೋಕದಲ್ಲಿ ಎಂಬ ಮೂಲವನ್ನಿಟ್ಟುಕೊಂಡು “ ಜನರು ಆಕಾಶಕ್ಕೆ ವನ್ನು ಅನುಮಾನದಿಂದ ನಿಶ್ಚಯಿಸುವಂತೆ ”-ಎಂಬ ಅರ್ಥವನ್ನು ಆ | ವ್ಯಾಖ್ಯಾನದಲ್ಲಿ ತೆಗೆದಿದೆ. ಆದರೆ ಇದು ಪ್ರಕೃತಕ್ಕೆ ಹೊಂದುವ-ಹಾಗಿ ಕಾಣುವದಿಲ್ಲ. ಶ್ಲೋಕದಲ್ಲಿ ಘಟಕಾಶಾದಿದೃಷ್ಟಾಂತದಿಂದ ನಾವು ಆಕಾಶಕ್ಕೆ ವನ್ನು ಯುಕ್ತಿಯಿಂದ ತೋರಿಸಿರುವಂತೆ ಮಧುಬ್ರಾಹ್ಮಣದಲ್ಲಿಯೂ ಅತ್ಯೈಕ್ಯವನ್ನು ತೋರಿಸಿದೆ. ಆದ್ದರಿಂದ ನಮ್ಮ ಅಭಿಪ್ರಾಯಕ್ಕೆ ಶ್ರುತಿಯ ಬೆಂಬಲವಿದೆ ಎಂಬುದೇ ಇಲ್ಲಿ ಒಟ್ಟು ಅಭಿಪ್ರಾಯ.

2. ಶ್ರುತಿಪ್ರಮಾಣವನ್ನು ಯುಕ್ತಿಯಿಂದ ನೋಡಿದರೂ ಅತ್ಯೈಕತ್ವವೇ ಏರ್ಪಡುವದರಿಂದ ಇದೇ ಸಮ್ಯಗ್ ತರ್ಕನವೆಂದು ಭಾವ.

ಬೇರೆಯಲ್ಲವೆಂಬುದನ್ನು ಶಾಸ್ತ್ರವೂ ವ್ಯಾಸಾದಿಗಳೂ ಪ್ರಶಂಸೆಮಾಡಿರುತ್ತಾರೆ, ಹೊಗಳಿರುತ್ತಾರೆ ಎಂಬುದಿದೆಯಲ್ಲ, (ಅದು), ಮತ್ತು ಸರ್ವಪ್ರಾಣಿಗಳಿಗೂ ಸಮಾನವಾಗಿರುವ ಸ್ವಾಭಾವಿಕವಾದ,¹ ಶಾಸ್ತ್ರಕ್ಕೆ ಹೊರಚ್ಛಾದಿಗಿರುವ ಕುತಾರ್ಕಿಕರು² ಕಲ್ಪಿಸಿಕೊಂಡಿರುವ ನಾನಾತ್ವದರ್ಶನವು “ ಆದರೆ ಆ ಎರಡನೆಯದಿರುವದಿಲ್ಲ ” (ಬೃ. ೪-೩-೨೩), “ ಎರಡನೆಯದರಿಂದಲೇ ಹೆದರಿಕೆಯುಂಟಾಗುತ್ತದೆ ಎಷ್ಟೆ ” (ಬೃ. ೧-೪-೨) “ ಸ್ವಲ್ಪವಾದರೂ ಭೇದವನ್ನು ಮಾಡಿಕೊಂಡರೆ, ಆಗ ಅವನಿಗೆ ಭಯವುಂಟಾಗುತ್ತದೆ ” (ತೈ. ೨-೨), “ ಇದೆಲ್ಲವೂ ಈ ಆತ್ಮನೆಂಬುದೇ ” (ಬೃ. ೨-೪-೬), “ ಯಾವನು ಇಲ್ಲಿ ಭೇದವಿರುವಂತೆ ಕಾಣುವನೋ ಅವನು ಸಾವಿನಮೇಲೆ ಸಾವನ್ನು ಹೊಂದುವನು ” (ಕ. ೨-೧-೧೦) ಇವೇ ಮುಂತಾದ ವಾಕ್ಯಗಳಿಂದಲೂ ಬೇರೆಯ ಬ್ರಹ್ಮಜ್ಞಾನಿಗಳಿಂದಲೂ³ ನಿಂದಿತವಾಗಿರುತ್ತದೆಯಲ್ಲ, ಅದೂ⁴ ಹೀಗೆಯೇ⁵ ಸಮಂಜಸವಾಗುತ್ತದೆ, ನೆಟ್ಟಗೆ ಮನವರಿಕೆಯಾಗುತ್ತದೆ, ಯುಕ್ತವಾಗುತ್ತದೆ ಎಂದರ್ಥ. ಆದರೆ, ತಾರ್ಕಿಕರು ಕಲ್ಪಿಸಿಕೊಂಡಿರುವ ಕುದೃಷ್ಟಿಗಳಿರುವವಲ್ಲ⁶, ಅವು ನೆಟ್ಟಗಿರುವದಿಲ್ಲ⁷, ಪರೀಕ್ಷಿಸಿ ನೋಡಿದರೆ ಹೊಂದುಗಡೆಯಾಗುವದಿಲ್ಲ ಎಂದು ಅಭಿಪ್ರಾಯ.

1. ಅಜ್ಞಾನಿಗಳೆಲ್ಲರಿಗೂ ಸ್ವಭಾವದಿಂದಲೇ ತಿಳಿದಿರುವ ಎಂದರ್ಥ. ಶಾಸ್ತ್ರವು ಅಜ್ಞರಿಗೆ ಗೊತ್ತಿರುವದನ್ನೇ ಹೇಳಿದರೆ ಅನುವಾಗುವದೇ ಹೊರತು ಪ್ರಮಾಣವೆನಿಸಲಾರದು.

2. ಶಾಸ್ತ್ರವೆಂದರೆ ವೇದವು. ಶಾಸ್ತ್ರವನ್ನು ಒಪ್ಪದ ಬೌದ್ಧಾದಿಗಳೂ, ಒಪ್ಪಿದರೂ ತರ್ಕವನ್ನು ಮುಖ್ಯವಾಗಿಟ್ಟುಕೊಂಡು ಶಾಸ್ತ್ರವನ್ನು ಎರಡನೆಯದಾಗಿ ಮಾಡಿಕೊಂಡಿರುವ ಸಾಂಖ್ಯಾದಿಗಳೂ ಕುತಾರ್ಕಿಕರು.

3. ವ್ಯಾಸಾದಿಗಳು ‘ನಾಸುದೇವನೇ ಎಲ್ಲವೂ’ (ಗೀ), ‘ಇದೆಲ್ಲವೂ ನಾನೂ ನಾಸುದೇವನು’ (ವಿ. ಪು)-ಮುಂತಾದ ವಾಕ್ಯಗಳಿಂದ ಆತ್ಮೈಕತ್ವದರ್ಶನವನ್ನು ಹೊಗಳಿರುತ್ತಾರೆ; “ ದ್ವೈತಿಗಳು ನಿಜವನ್ನರಿತವರಲ್ಲ ” (ವಿ. ಧ), “ ಆತ್ಮನಿಗೂ ಬ್ರಹ್ಮಕ್ಕೂ ಇಲ್ಲದ ಭೇದವನ್ನು ಯಾರುತಾನೇ ಮಾಡಿಯಾರು ? ” (ವಿ. ಪು)-ಮುಂತಾದ ವಾಕ್ಯಗಳಿಂದ ದ್ವೈತದರ್ಶನವನ್ನು ನಿಂದಿಸಿರುತ್ತಾರೆ.

4. ‘ಯಚ್ಚೈತತ್’ ಎಂಬ ಮಾತನ್ನು ಭಾಷ್ಯದಲ್ಲಿ ಸಂಬಂಧಕ್ಕಾಗಿ ಮತ್ತೆ ಹಾಕಿಕೊಂಡಿದೆ.

5. ಆತ್ಮೈಕತ್ವಪಕ್ಷದಲ್ಲಿಯೇ.

6. ವೇದಬಾಹ್ಯರಾದ ತಾರ್ಕಿಕರ ಕುದೃಷ್ಟಿಗಳಿಂದ ಶ್ರೇಯಸ್ಸಾಗದು-ಎಂಬ (ಮನು. ೧೨.೫೯) ವಚನದ ಸೂಚನೆ.

7. ಅನುಭವಾನುಸಾರಿಯಾದ ಕರ್ಮವೇ ನೇರಾಗಿರುವದು; ಹಾಗಿಲ್ಲದ್ದು ಕೊಂಕು.

ಶ್ರುತ್ಯುಕ್ತ ಜೀವಬ್ರಹ್ಮಭೇದಕ್ಕೆ ಗತಿ

(ಭಾಷ್ಯ)

ನನು ಶ್ರುತ್ಯುಕ್ತ ಜೀವಪರಮಾತ್ಮನೋಃ ಪೃಥಕ್ತ್ವಂ^೧ ಪ್ರಾಗುಪ್ಪತ್ತಿಃ ಉತ್ಪತ್ತೃ ಛೋಪನಿಷದ್ವಾಕ್ಯೈಭ್ಯಃ ಪೂರ್ವಂ ಪ್ರಕೀರ್ತಿತಂ ಕರ್ಮಕಾಣ್ಡೇ ಅನೇಕಶಃ ಕಾಮು ಭೇದತಃ “ ಇದಂಕಾಮಃ, ಅದಃಕಾಮಃ ” ಇತಿ | ಪರಶ್ಚ “ ಸ ದಾಧಾರ, ಪೃಥಿವೀಂ ದ್ಯಾಮ್ ” (ಋ. ೧೦-೧೨೧-೧) ಇತ್ಯಾದಿಮನ್ತ್ರವರ್ಣಯಃ | ತತ್ರ ಕಥಂ ಕರ್ಮ ಜ್ಞಾನಕಾಣ್ಡ ವಾಕ್ಯವಿರೋಧೇ ಜ್ಞಾನಕಾಣ್ಡ ವಾಕ್ಯಾರ್ಥಸ್ಯೈವ ಏಕತ್ವಸ್ಯ ಸಾಮಾನ್ಯ ಸ್ಯಮ್ ಅವಧಾಯತೇ ಇತಿ ? ಅತ್ರೋಚ್ಯತೇ—

(ಭಾಷ್ಯಾರ್ಥ)

(ಆಕ್ಷೇಪ):—ಶ್ರುತಿಯಲ್ಲಿಯೂ ಜೀವಪರಮಾತ್ಮರು ಬೇರೆಬೇರೆ ಎಂದು ಉತ್ಪತ್ತಿಗಿಂತ ಮೊದಲು, ಎಂದರೆ ಉತ್ಪತ್ತಿಯನ್ನು (ಹೇಳುವ)ದಕ್ಕಾಗಿ (ಬಂದಿರುವ) ಉಪನಿಷದ್ವಾಕ್ಯಗಳಿಗಿಂತ ಮೊದಲು ಕರ್ಮಕಾಂಡದಲ್ಲಿ “ ಇದನ್ನು ಬಯಸುವವನು (ಇಂಥ ಯಾಗವನ್ನು ಮಾಡಬೇಕು^೨ ಎಂದು ಕಾಮಗಳು ಬೇರೆಬೇರೆಯಾಗಿರುವ (ದೆಂಬುದನ್ನವಲಂಬಿಸಿ) ಹೇಳಿದೆಯಲ್ಲ ! “ ಆತ್ಮನು ಪೃಥಿವಿಯನ್ನೂ ಮತ್ತು (ಈ) ಅಂತರಿಕ್ಷವನ್ನೂ ಹಿಡಿದಿಟ್ಟುಕೊಂಡಿರುವನು ” (ಋ. ೧೦-೧೨೧-೧) ಎಂದು ಮುಂತಾಗಿರುವ ಮಂತ್ರವರ್ಣಗಳಿಂದ ಪರ(ಮಾತ್ಮ)ನನ್ನೂ ಹೇಳಿದೆಯಲ್ಲ ! ಹೀಗಿರುವಲ್ಲಿ ಕರ್ಮಕಾಂಡಜ್ಞಾನಕಾಂಡಗಳ ವಾಕ್ಯಗಳಿಗೆ (ಒಂದಕ್ಕೊಂದಕ್ಕೆ) ವಿರೋಧವಾದರೆ ಜ್ಞಾನಕಾಂಡದ ವಾಕ್ಯಗಳ ಅರ್ಥವಾದ ಏಕತ್ವನೊಂದೇ ಸಮಂಜಸವೆಂದು ನಿರ್ಧರಿಸುವುದು ಲೇಗಿ (ಸರಿ) ?

(ಪರಿಹಾರ):— ಇದಕ್ಕೆ (ಉತ್ತರವನ್ನು) ಹೇಳುತ್ತೇನೆ.

1. ಇಲ್ಲಿ ‘ಯತ್ ಪೃಥಕ್ತ್ವಂ’ ಎಂಬ ಪಾಠದಲ್ಲಿ ಯತ್ ಬೇಕಿಲ್ಲ.

2. ಉದಾಹರಣೆಗೆ ತೈ. ಸಂ. ೨-೧ ನ್ನು ನೋಡಿರಿ. ಅಲ್ಲಿ ಭೂತಿಕಾಮನು, ಪ್ರಜಾಕಾಮನು, ಪಶುಕಾಮನು-ಮುಂತಾದ ವಿಶೇಷಣಗಳನ್ನು ಕಾಣಬಹುದು. ಇದರಿಂದ ಜೀವರು ಬೇರೆಬೇರೆ ಎಂದಂತಾಯಿತೆಂದು ಪೂರ್ವಪಕ್ಷಿಯ ಭಾವ.

3. ಇದರಿಂದ ಜೀವರಿಗಿಂತ ವಿಲಕ್ಷಣವಾದ ಪರಮಾತ್ಮನನ್ನು ಹೇಳಿದಂತೆ ಆಯಿತು ಎಂದು ಭಾವ.

ಜೀವಾತ್ಮನೋಃ ಪೃಥಕ್ತ್ವಂ ಯತ್ ಪ್ರಾಗುತ್ಪತ್ತೇಃ ಪ್ರಕೀರ್ತಿತಮ್ |
ಭವಿಷ್ಯದ್ವೃತ್ತಾಃ ಗೌಣಂ ತನ್ಮುಖ್ಯತ್ವಂ ಹಿ ನ ಯುಜ್ಯತೇ || ೧೪ ||

೧೪. ಜೀವಾತ್ಮರುಗಳಿಗೆ ಸೃಷ್ಟಿವನ್ನು ಉತ್ಪತ್ತಿಗಿಂತ ಮೊದಲು ಹೇಳಿದೆಯಲ್ಲ, ಅದು ಭವಿಷ್ಯದ್ವೃತ್ತಿಯಿಂದ ಗೌಣವು; ಏಕೆಂದರೆ ಮುಖ್ಯತ್ವವು ಯುಕ್ತವಾಗುವದಿಲ್ಲ.

(ಭಾಷ್ಯ)

೧೫೩. “ಯತೋ ವಾ ಇನಾನಿ ಭೂತಾನಿ ಜಾಯಂತೇ” (ತೈ. ೩-೧), “ಯಥಾಗ್ನೇಃ ಕ್ಷುದ್ರಾ ವಿಸ್ಫುಲಿಜ್ಞಃ” (ಬೃ. ೨-೧-೨೦), “ತಸ್ಮಾದ್ವಾ ಏತಸ್ಮಾದಾತ್ಮನ ಆಕಾಶಃ ಸಂಭೂತಃ” (ತೈ. ೨-೧), “ತದೈಕ್ಷತ.... ತತ್ತೇಜೋಽಸೃಜತ” (ಛಾಂ. ೬-೨-೩)-ಇತ್ಯಾದೃತ್ವತ್ವತ್ವೈರ್ಭೋಪನಿಷದ್ವಾಕ್ಯೈಃ ಪ್ರಾಕ್ ಸೃಥಕ್ತ್ವಂ ಕರ್ಮಕಾಣ್ಡೇ ಪ್ರಕೀರ್ತಿತಂ ಯತ್, ತತ್ ನ ಪರಮಾರ್ಥತಃ, ಕಿಂ ತರ್ಹಿ? ಗೌಣಮ್, ಮಹಾಕಾಶಘಟಾಕಾಶಾದಿಭೇದವತ್ | ಯಥಾ ‘ಓದನಂ ಪಚತಿ’ ಇತಿ ಭವಿಷ್ಯದ್ವೃತ್ತೃತ್ವತ್ | ನೃಹಿ ಭೇದವಾಕ್ಯಾನಾಂ ಕದಾಚಿದಪಿ ಮುಖ್ಯಭೇದಾರ್ಥಕತ್ವಮ್ ಉಪಪದ್ಯತೇ | ಸ್ವಾಭಾವಿಕಾವಿದ್ಯಾವತ್ಪ್ರಾಣಿಭೇದದೃಷ್ಟ್ಯನುವಾದಿತ್ವಾತ್ ಆತ್ಮಭೇದವಾಕ್ಯಾನಾಮ್ | ಇಹ ಚ ಉಪನಿಷತ್ತು ಉತ್ಪತ್ತಿಪ್ರಲಯಾದಿವಾಕ್ಯೈಃ ಜೀವನರವಾತ್ಮನೋಃ ಏಕತ್ವಮೇವ ಪ್ರತಿಪಿಪಾದಯಿಷಿತಮ್ “ತತ್ ತ್ವಮಸಿ” (ಛಾಂ. ೬-೨-೭), “ಅನ್ಯೋಽಸಾವನ್ಯೋಽಹಮಸ್ಮೀತಿ ನ ಸ ವೇದ” (ಬೃ. ೧-೪-೧೦) ಇತ್ಯಾದಿಭ್ಯಃ | ಅತಃ ಉಪನಿಷತ್ತು ಏಕತ್ವಂ ಶ್ರುತ್ಯಾ ಪ್ರತಿಪಿಪಾದಯಿಷಿತಂ ಭವಿಷ್ಯತಿ ಇತಿ ಭಾವಿನೀಮ್ ಏಕವೃತ್ತಿಮ್ ಆಶ್ರಿತ್ಯ ಲೋಕಭೇದದೃಷ್ಟ್ಯನುವಾದಃ ಗೌಣ ಏವ ಇತ್ಯಭಿಪ್ರಾಯಃ ||

1. ‘ಪರಮಾರ್ಥಮ್’ ಅ|| ಕಾ|| ವಾ||

2. ‘ಇತ್ಯಾದಿಭಿಃ’ ಎಂಬ ಮುದ್ರಿತಪಾಠವನ್ನು ಹೀಗೆ ತಿದ್ದಿಕೊಂಡಿದೆ.

3. ‘ಭಾವಿನೀಮಿವ ವೃತ್ತಿಮ್’ ವಾ||

4. ‘ಲೋಕೇ ಭೇದದೃಷ್ಟ್ಯನುವಾದಃ’ ಎಂಬ ಮುದ್ರಿತಪಾಠವನ್ನು ಹೀಗೆ ತಿದ್ದಿಕೊಂಡಿದೆ.

(ಭಾಷ್ಯಾರ್ಥ)

“ಯಾವದರಿಂದಲೇ ಈ ಭೂತಗಳು ಹುಟ್ಟುತ್ತವೆಯೋ” (ತೈ. ೩-೧) “ಬೆಂಕಿಯಿಂದ ಸಣ್ಣ ಸಣ್ಣ ಕಿಡಿಗಳು ಹೇಗೆ (ಹೊರಟುಬರುವವೋ)” (ಬೃ. ೨-೧-೨೦ “ಆ ಈ ಆತ್ಮನಿಂದಲೇ ಆಕಾಶವು ಉಂಟಾಯಿತು” (ತೈ. ೨-೧), “ಅದ ನೋಡಿತು....ಅದು ತೇಜಸ್ಸನ್ನು ಸೃಷ್ಟಿಸಿತು” (ಭಾಂ. ೬-೨-೩). ಮುಂತಾದ ಉತ್ಪತ್ತಿಯನ್ನು (ಹೇಳುವ)ವಕ್ಕಾಗಿ (ಬಂದಿರುವ) ಉಪನಿಷದ್ವಾಕ್ಯಗಳಿಗಿಂ. ಮೊದಲು¹ (ಜೀವಾತ್ಮರು) ಬೇರೆಬೇರೆ ಎಂದು ಕರ್ಮಕಾಂಡದಲ್ಲಿ ಹೇಳಿರುತ್ತಾ ಯಲ್ಲ, ಅದು ಪರಮಾರ್ಥವಾಗಿ (ಹೇಳಿದ್ದಲ್ಲ); ಮತ್ತೇನೆಂದರೆ ಮಹಾಕಾಶಕ್ಕೂ ಘಟಾಕಾಶವೇ ಮುಂತಾದವುಗಳಿಗೂ ಭೇದ(ವನ್ನು ಹೇಳುವವು ಹೇಗೆ ಗೌಣವೋ ಹಾಗೆ ಗೌಣವು. ‘ಅನ್ನವನ್ನು ಅಡುತ್ತಾನೆ’ ಎಂದು ಹೇಗೆ ಭವಿಷ್ಯದ್ವೃತ್ತಿಯಿಂದ (ಹೇಳುವರೋ) ಹಾಗೆ (ಹೇಳಿದ್ದು). ಭೇದವಾಕ್ಯಗಳಿಗೆ ಮುಖ್ಯಭೇದವೇ ಅರ್ಥ ಎಂಬುದು ಎಂದಿಗೂ ಹೊಂದುವದೇ ಇಲ್ಲ; ಏಕೆಂದರೆ ಸ್ವಾಭಾವಿಕ ವಾದ ಅವಿದ್ಯೆಯುಳ್ಳ ಜೀವರುಗಳ ಭೇದದೃಷ್ಟಿಯನ್ನೇ ಆತ್ಮಭೇದವಾಕ್ಯ ಗಳು ಅನುವಾದಮಾಡುತ್ತಿರುತ್ತವೆ². ಇಲ್ಲಿ ಉಪನಿಷತ್ತುಗಳಲ್ಲಿಯೋ ಎಂವ ಉತ್ಪತ್ತಿ, ಪ್ರಲಯ-ಮುಂತಾದ ವಾಕ್ಯಗಳಿಂದ ಜೀವಪರಮಾತ್ಮರುಗಳು ಒಂದೆಂಬ ದನ್ನೇ (ತಾತ್ಪರ್ಯದಿಂದ) ತಿಳಿಸಿಕೊಡುವದಕ್ಕೆ ಹೊರಟಿರುತ್ತದೆ³. “ಅದೇ ನೀನು ಗಿರುವೆ” (ಭಾಂ. ೬-೮-೭), “ಈ (ದೇವತೆ) ಬೇರೆ, ನಾನು ಬೇರೆ ಎಂದ (ಯಾವನು ಉಪಾಸನೆಮಾಡುವನೋ) ಅವನು ಅರಿಯನು” (ಬೃ. ೧-೪-೧೦ ಮುಂತಾದ (ವಚನಗಳು ಇವಕ್ಕೆ ಆಧಾರವು)⁴. ಆದ್ದರಿಂದ ಮುಂದೆ ಉಪನಿಷತ್ತು ಗಳಲ್ಲಿ ಏಕತ್ವವನ್ನು ಶ್ರುತಿಯು (ತಾತ್ಪರ್ಯದಿಂದ) ತಿಳಿಸುವದು ಎಂದು ಮುಂದೆ ಆಗುವ ಏಕತ್ವವೃತ್ತಿಯನ್ನವಲಂಬಿಸಿ (ಅಜ್ಞ) ಜನರ ಭೇದದೃಷ್ಟಿಯನ್ನು ಅನುವಾದ ಮಾಡಿರುವುದು ಗೌಣವೇ ಎಂದು ಅಭಿಪ್ರಾಯ.

1. ಉಪನಿಷತ್ತುಗಳಲ್ಲಿರುವ ಉತ್ಪತ್ತಿವಾಕ್ಯಗಳು ಐಕ್ಯಕ್ಕಾಗಿಯೇ ಬಂದವುಗಳಾದ ರಿಂದ ಎಂದರ್ಥ. ಉತ್ಪತ್ತಿಗಿಂತ ಮೊದಲು ಎಂಬುದು ವಾಕ್ಯದ ಅರ್ಥವಲ್ಲ; ಏಕೆಂದರೆ ಅಜಾತಿಯನ್ನು ಹೇಳುವದಕ್ಕಂದೇ ಈ ಪ್ರಕರಣವು ಬಂದಿದೆ.

2. ಆ ವಾಕ್ಯಗಳಿಗೆ ಕರ್ಮಾದಿಗಳನ್ನು ವಿಧಿಸುವದರಲ್ಲಿಯೇ ತಾತ್ಪರ್ಯವಿದೆ ಅವಿಚಾರಸ್ವಭಾವದ ದೆಸೆಯಲ್ಲಿರುವ ಅವಿದ್ಯೆಯಿಂದ ಕಲ್ಪಿತವಾದ ಭೇದವನ್ನೇ ಅನುವಾದ ಮಾಡಿಕೊಂಡು ಕರ್ಮಾದಿಗಳನ್ನು ವಿಧಿಸಿದೆ.

2. ಉತ್ಪತ್ತಾದಿವಾಕ್ಯಗಳು ಐಕ್ಯಪರವೆಂಬುದಕ್ಕೆ ಸೂ. ಭಾ. ೪-೩-೧೪ ನೋಡಿ.

4. ಉತ್ಪತ್ತಾದಿವಾಕ್ಯಗಳು ಐಕ್ಯವಾಕ್ಯಗಳಲ್ಲಿ ಕೊನೆಗೊಂಡಿರುವದೇ ಆಧಾರವು.

(ಭಾಷ್ಯ)

೧೫೪. ಅಥವಾ “ ತದೈಕ್ಷತ.....ತತ್ತೇಜೋಽಸೃಜತ ” (ಛಾಂ. ೬-೨-೩) ಇತ್ಯಾದ್ಯುತ್ಪತ್ತೇಃ ಪ್ರಾಕ್ “ ಏಕಮೇವಾದ್ವಿತ್ತೀಯಮ್ ” (ಛಾಂ. ೬-೨-೨) ಇತಿ ಏಕತ್ವಂ ಪ್ರರೇತಿತಮ್ | ತದೇವ ಚ “ ತತ್ಸತ್ಯಂ ಸ ಆತ್ಮಾ ತತ್ತ್ವಮಸಿ ” (ಛಾಂ. ೬-೨-೭) ಇತಿ ಏಕತ್ವಂ ಭವಿಷ್ಯತಿ ಇತಿ ತಾಂ ಭವಿಷ್ಯದ್ವೈತ್ತಿಮ್ ಅಸೇಕ್ಷ್ಯೈ ಯತ್ ಜೀವಾತ್ಮನೋಃ ಸೃಘಕ್ತಂ^೧ ಯತ್ರ ಕ್ವಚಿತ್ ವಾಕ್ಯೇ ಗಮ್ಯಮಾನಂ ತತ್ ಗೌಣಮ್ | ಯಥಾ ಓದನಂ ಪಚತಿ ಇತಿ ತದ್ವತ್ ||

(ಭಾಷ್ಯಾರ್ಥ)

ಅಥವಾ (ಈ ಶ್ಲೋಕಕ್ಕೆ ಹೀಗೂ ಅರ್ಥವನ್ನು ಮಾಡಬಹುದು): “ ಅದು (ಆಲೋಚಿಸಿ) ನೋಡಿತು ಅದು ತೇಜಸ್ಸನ್ನು ಸೃಷ್ಟಿಸಿತು ” (ಛಾಂ. ೬-೨-೩) ಮುಂತಾದ ಉತ್ಪತ್ತಿ (ಯನ್ನು ಹೇಳುವ) ಮುಂಚೆಯೇ “ ಎರಡನೆಯದಿಲ್ಲದ ಒಂದೇ ” (ಛಾಂ. ೬-೨-೨) ಎಂದು ಏಕತ್ವವನ್ನು ಹೇಳಿರುತ್ತದೆ. ಅಸೀ ಏಕತ್ವವನ್ನು “ ಅದು ಸತ್ಯವು, ಅದೇ ಆತ್ಮನು, ನೀನು ಅದಾಗಿರುವೆ ” (ಛಾಂ. ೬-೨-೭) ಎಂದು (ಹೇಳ)ಲಾಗುವದು ಎಂಬ (ಕಾರಣದಿಂದ) ಆ ಭವಿಷ್ಯದ್ವೈತ್ತಿಯ ಅಸೇಕ್ಷೆಯಿಂದ ಜೀವಾತ್ಮರುಗಳಿಗೆ ಭೇದವನ್ನು ಯಾವದಾದರೊಂದು ವಾಕ್ಯದಲ್ಲಿ (ಹೇಳಿರುವಂತೆ) ತೋರುತ್ತದೆಯಲ್ಲ, ಅದು ಗೌಣವು. ‘ ಅನ್ನವನ್ನು ಅಡುತ್ತವೆ ’ ಎಂಬ ಪ್ರಯೋಗದಂತೆಯೇ^೨ ಇದು.

1. ಉತ್ಪತ್ತಿ (ವಾಕ್ಯ) ಕ್ಕಿಂತ ಮೊದಲು (ಆವೈತವನ್ನು) ಹೇಳಿದೆಯಲ್ಲ, ಅದೇ ಮುಂದೆ (ಉಕ್ತ) ವಾಗುವದೆಂಬ ಕಾರಣದಿಂದ, ಜೀವಾತ್ಮರ ಸೃಘಕ್ತವು ಗೌಣವೇ, ಏಕೆಂದರೆ ಮುಖ್ಯತ್ವವು ಹೊಂದುವದಿಲ್ಲ-ಎಂದು ಶ್ಲೋಕಕ್ಕೆ ಈ ವ್ಯಾಖ್ಯಾನಕ್ಕೆ ತಕ್ಕಂತೆ ಅರ್ಥವನ್ನು ಮಾಡಿಕೊಳ್ಳಬೇಕು.

2. ಈ ಪ್ರಯೋಗದಲ್ಲಿ ಅನ್ನವೆಂಬ ಶಬ್ದವನ್ನು ಹೇಗೆ ಗೌಣಾರ್ಥದಲ್ಲಿ ಉಪಯೋಗಿಸಿದೆಯೋ ಹಾಗೆ ಶ್ರುತಿಯಲ್ಲಿ ಜೀವಪರಮಾತ್ಮರ ಭೇದವನ್ನು ಹೇಳುವಂತೆ ಕಾಣುವ ಶಬ್ದಗಳಿಗಿಲ್ಲ ಗೌಣಾರ್ಥವನ್ನು ಕಲ್ಪಿಸಬೇಕು, ಏಕೆಂದರೆ ಉಪಕ್ರಮೋಪಸಂಹಾರಗಳಿಂದ ಏಕತ್ವವು ಮುಖ್ಯವೆಂದು ಸಿದ್ಧವಾಗಿರುತ್ತದೆ.

ಸೃಷ್ಟಿವಾಕ್ಯಗಳ ತಾತ್ಪರ್ಯ

(ಭಾಷ್ಯ)

೧೫೫. ನನು ಯದಿ ಉತ್ಪತ್ತೇಃ ಪ್ರಾಕ್ ಅಜಂ ಸರ್ವಮ್ ಏಕಮೇವ ಅದ್ವಿತೀಯಮ್ ತಥಾಪಿ ಉತ್ಪತ್ತೇರೂರ್ಧ್ವಂ ಜಾತಮ್ ಇದಂ ಸರ್ವಮ್ ಜೀವಾಶ್ಚ ಭಿನ್ನಾಃ ಇತಿ | ಮೈವಮ್ | ಅನ್ಯಾರ್ಥತ್ವಾತ್ ಉತ್ಪತ್ತಿಶ್ರುತೀನಾಮ್ ಪೂರ್ವಮಪಿ ಪರಿಹೃತ ಏವ ಅಯಂ ದೋಷಃ “ ಸ್ವಪ್ನವತ್ ಆತ್ಮನಾಯ ವಿಸರ್ಜಿತಾಃ ಸಜ್ಞಾತಾಃ ಘಟಾಕಾಶೋತ್ಪತ್ತಿಭೇದಾದಿವತ್ ಜೀವಾನಾಮ್ ಉತ್ಪತ್ತಿಭೇದಾದಿಃ ” ಇತಿ ಇತ ಏವ ಉತ್ಪತ್ತಿಭೇದಾದಿಶ್ರುತಿಭ್ಯಃ ಆಕೃಷ್ಯ | ಇಹ ಪುನಃ ಉತ್ಪತ್ತಿಶ್ರುತೀನಾಮ್ ಐದಂಪರ್ಯಪ್ರತಿಪಿಸಾವಯಿಷಯಾ ಉಪನ್ಯಾಸಃ ||

(ಭಾಷ್ಯಾರ್ಥ)

(ಆಕ್ಷೇಪ) :—ಸೃಷ್ಟಿಯಾಗುವ ಮೊದಲು ಎಲ್ಲವೂ ಜನ್ಮರಹಿತವಾದ ತನಗೆರಡನೆಯದಿಲ್ಲದ ಒಂದೇ (ತತ್ತ್ವವಾಗಿರುವ)ದಾದರೂ ಸೃಷ್ಟಿಯಾದ ಬಳಿಕ ಇಲ್ಲವೂ ಹುಟ್ಟಿರುತ್ತದೆ, ಜೀವರೂ ಬೇರೆಬೇರೆ (ಯಾಗಿರುತ್ತಾರೆ) !

(ಸಮಾಧಾನ) :—ಹಾಗಲ್ಲ. ಏಕೆಂದರೆ ಸೃಷ್ಟಿಶ್ರುತಿಗಳಿಗೆ ಬೇರೆಯ ಪ್ರಯೋಜನವುಂಟು.

ಕನಸಿನ (ಸಂಘಾತ)ಗಳಂತೆ ಸಂಘಾತಗಳು ಆತ್ಮನಾಯೆಯಿಂದ ಸೃಷ್ಟವಾಗಿರುತ್ತವೆ ; ಜೀವರುಗಳ ಉತ್ಪತ್ತಿ, ಭೇದ-ಮುಂತಾದದ್ದು ಘಟಾಕಾಶಗಳ ಉತ್ಪತ್ತಿ ಭೇದ-ಮುಂತಾದವುಗಳಂತೆ (ಗೌಣವು) ಎಂದು ಈ ಉತ್ಪತ್ತಿ, ಭೇದ-ಮುಂತಾದ ಶ್ರುತಿಗಳಿಂದಲೇ (ವಿಷಯವನ್ನು) ತೆಗೆದುಕೊಂಡು ಹಿಂದೆಯೂ (ಕಾ. ೩-೯, ೧೦ ಈ ದೋಷಕ್ಕೆ ಪರಿಹಾರವನ್ನು ಹೇಳಿರುತ್ತದೆ. ಆದರೆ ಈಗ ಉತ್ಪತ್ತಿಶ್ರುತಿಗಳ ತಾತ್ಪರ್ಯವನ್ನು ತಿಳಿಸುವದಕ್ಕಾಗಿ (ಹೀಗೆಂದು) ಹೇಳುತ್ತಾರೆ.

**ಮೃಲ್ಲೋಹವಿಘ್ನಲಿಜ್ಜಾ ದ್ವೈಃ ಸೃಷ್ಟಿಯರ್ಥ ಚೋದಿತಾನ್ಯಥಾ |
ಉಪಾಯಃ ಸೋಃವತಾರಾಯ ನಾಸ್ತಿ ಭೇದಃ ಕಥಂಚನ || ೧೫ ||**

೧೫. ಮಣ್ಣು, ಕಬ್ಬಿಣ, ಕಿಡಿ- ಮುಂತಾದ (ದೃಷ್ಟಾಂತ)ಗಳಿಂದ ಬೇರೆ(ಬೇರೆ)ಯಾಗಿ ಸೃಷ್ಟಿಯನ್ನು ಹೇಳಿದೆಯಲ್ಲ, ಅದು (ವಿಷಯಕ್ಕೆ ಇಳಿಸುವದಕ್ಕೆ ಉಪಾಯವು. ಹೇಗೂ ಭೇದವಿರುವದಿಲ್ಲ.

1. ಯದ್ಯಪಿ ಎಂಬ ಅರ್ಥದಲ್ಲಿಯೇ ಇದನ್ನು ಉಪಯೋಗಿಸಿರುತ್ತದೆ.
2. ಶ್ರುತಿಯು ಗೌಣವಾದ ಉತ್ಪತ್ತಿಯನ್ನಾದರೂ ಹೇಳುವದೇಕೆ ?-ಎಂಬ ಪ್ರಶ್ನೆ ಉತ್ತರವನ್ನು ಕೊಡುವದಕ್ಕಾಗಿ.

(ಭಾಷ್ಯ)

೧೫೬. ಮೃಲ್ಯೋಪವಿಸ್ತುಲಿಜ್ಜಾದಿದೃಷ್ಟಾನ್ತೋಪನ್ಯಾಸೈಃ ಸೃಷ್ಟಿಃ ಯಾ ಚ ಉದಿತಾ ಪ್ರಕಾಶಿತಾ ಅನ್ಯಥಾ ಅನ್ಯಥಾ ಚ ಸ ಸರ್ವಃ ಸೃಷ್ಟಿಪ್ರಕಾರಃ ಜೀವ ಪರಮಾತ್ಮೈಕತ್ವಬುದ್ಧ್ಯವತಾರಾಯ ಉಪಾಯಃ ಅಸ್ಮಾಕಮ್ | ಯಥಾ ಪ್ರಾಣ ಸಂವಾದೇ ವಾಗಾದ್ಯಾಸುರಸಾಸ್ತವೇಧಾದ್ಯಾಖ್ಯಾಯಿಕಾ ಕಲ್ಪಿತಾ ಪ್ರಾಣವೈಶಿಷ್ಟ್ಯ ಬೋಧಾವತಾರಾಯ ||

(ಭಾಷ್ಯಾರ್ಥ)

ಮಣ್ಣು, ಕಬ್ಬಿಣ, ಕೆಡಿ-ಮುಂತಾದ ವ್ಯತ್ಯಾಂತಗಳನ್ನು ಕೊಟ್ಟು ಸೃಷ್ಟಿಯನ್ನು ಬೇರೆಬೇರೆಯಾಗಿ ಹೇಳಿದೆಯಲ್ಲ, ತಿಳಿಸಿಕೊಟ್ಟಿದೆಯಲ್ಲ. ಆ ಸೃಷ್ಟಿಪ್ರಕಾರವೆಲ್ಲ ಜೀವ ಪರಮಾತ್ಮರ ಐಕ್ಯದ ಬುದ್ಧಿಗೆ ಇಳಿಸುವುದಕ್ಕೆ ಉಪಾಯವೆಂದು ನಮ್ಮ (ಮತವು). ಹೇಗೆ ಪ್ರಾಣಸಂವಾದದಲ್ಲಿ ವಾಕ್ಯ ಮುಂತಾದವುಗಳಿಗೆ ಅಸುರಸಾಪದ ಹೊಡೆತ ವಾಯಿತು ಎಂದು ಮುಂತಾಗಿ ಕಲ್ಪಿಸಿರುವ ಕಥೆ(ಯೆಲ್ಲ) ಪ್ರಾಣನ ಹೆಚ್ಚುಗಾರಿಕೆಯ ತಿಳವಳಿಗೆ ಇಳಿಸುವುದಕ್ಕೆ (ಉಪಾಯವೇ ಹಾಗೆ).

(ಭಾಷ್ಯ)

೧೫೭. ತದಸಿ ಅಸಿದ್ಧಮ್ ಇತಿ ಚೇತ್ | ನ | ಶಾಖಾಭೇದೇಷು ಅನ್ಯಥಾ ಅನ್ಯಥಾ ಚ ಪ್ರಾಣಾದಿಸಂವಾದರವಣಾತ್ | ಯದಿ ಹಿ ಸಂವಾದಃ ಪರಮಾರ್ಥ ಏವ ಅಭೂತ್ ಏಕರೂಪ ಏವ ಸಂವಾದಃ ಸರ್ವಶಾಖಾಸು ಅಶ್ರೋಷ್ಯತ್, ವಿದುಷ್ಠಾ ನೇಕಪ್ರಕಾರೇಣ ನಾಶ್ರೋಷ್ಯತ್ | ಶ್ರುಯತಃ ತು | ತಸ್ಮಾತ್ ನ ತಾದರ್ಥ್ಯಂ ಸಂವಾದಶ್ರುತೀನಾಮ್ | ತಥಾ ಉತ್ಪತ್ತಿವಾಕ್ಯಾನಿ ಪ್ರತ್ಯೇತವ್ಯಾನಿ | ಕಲ್ಪಸರ್ಗ ಭೇದಾತ್ ಸಂವಾದಶ್ರುತೀನಾಮ್ ಉತ್ಪತ್ತಿಶ್ರುತೀನಾಂ ಚ ಪ್ರತಿರ್ಸರ್ಗಮ್ ಅನ್ಯಥಾ ತ್ವಮ್ ಇತಿ ಚೇತ್ | ನ | ನಿಷ್ಪ್ರಯೋಜನತ್ವಾತ್ ಯಥೋಕ್ತಬುದ್ಧ್ಯವತಾರ ಪ್ರಯೋಜನವ್ಯತಿರೇಕೇಣ | ನ ಹಿ ಅನ್ಯಪ್ರಯೋಜನವತ್ತ್ವಂ ಸಂವಾದೋತ್ಪತ್ತಿ

1. ಇಲ್ಲಿ " ಕಲ್ಪಿತಾ " ಎಂದು ವಾ|| ಕಾ||

2. ಬೃ. ೧-೪ ವನ್ನು ನೋಡಿ. ವಾಕ್ಯ ಒಳ್ಳೆಯದನ್ನಾಡುವದು ಮುಂತಾದ ಅಸಂಗವನ್ನು ಮಾಡಿದಾಗ ಕೆಟ್ಟಮಾತನ್ನಾಡುವದು ಮುಂತಾದ ಪಾಪವನ್ನು ಅಸುರರು ಇಂದ್ರಿಯಗಳಿಗೆ ಹತ್ತಿಸಿವರೆಂದು ಅಲ್ಲಿ ಹೇಳಿದೆ.

3. ಈ ವಾ|| ಶಾಶವೇ ಸರಿ.

ಶ್ರುತೀನಾಂ ಶಕ್ಯಂ ಕಲ್ಪಯಿಶುನಾ | ತಥಾತ್ವಪ್ರತಿಪತ್ತಯೇ ಧ್ಯಾನಾರ್ಥಮ್ ಇತಿ
ಚೇತ್ | ಸ | ಕಲಹೋತ್ಪತ್ತಿಪ್ರಲಯಾನಾಂ ಪ್ರತಿಪತ್ತೇರನಿಷ್ಪತ್ವಾತ್ | ತಸ್ಮಾತ್
ಉತ್ಪತ್ತ್ಯಾದಿಶ್ರುತಯಃ ಆತ್ಮೈಕತ್ವಬುದ್ಧ್ಯವತಾರಾಯೈವ ನಾನ್ಯಾರ್ಥಾಃ ಕಲ್ಪ
ಯಿಶುಂ ಯುಕ್ತಾಃ | ಅತಃ ನಾಸ್ತಿ ಉತ್ಪತ್ತ್ಯಾದಿಕೃತಃ ಭೇದಃ ಕಥಂಚನ || - -

(ಭಾಷ್ಯಾರ್ಥ)

(ಆಕ್ಷೇಪ):—ಅದೂ ಸಿದ್ಧವಾಗಿಲ್ಲವಲ್ಲ !

(ಪರಿಹಾರ):—ಹಾಗಲ್ಲ. ಏಕೆಂದರೆ ಬೇರೆಬೇರೆಯ ಶಾಖೆಗಳಲ್ಲಿ ಬೇರೆಬೇರೆ
ಯಾಗೆ ಪ್ರಾಣಾದಿಸಂವಾದವು ಶ್ರುತಿಯಲ್ಲಿರುತ್ತದೆ. ಸಂವಾದವು ನಿಜವಾಗಿಯೇ
ನಡೆದಿದ್ದರೆ ಎಲ್ಲಾ ಶಾಖೆಗಳಲ್ಲಿಯೂ ಒಂದೇ ಬಗೆಯಾಗಿ ಶ್ರುತಿಯಲ್ಲಿರುತ್ತಿತ್ತು ;
ವಿರುದ್ಧವಾದ ಅನೇಕ ಪ್ರಕಾರವಾಗಿ ಶ್ರುತಿಯು ಹೇಳುತ್ತಿರಲಿಲ್ಲ. ಆದರೆ
(ವಿರುದ್ಧವಾಗಿ) ಹೇಳಿರುತ್ತದೆ. ಆದ್ದರಿಂದ ಸಂವಾದಶ್ರುತಿಗಳಿಗೆ ಆ (ಸಂವಾದವು
ನಿಜವೆಂಬರ್ಥದಲ್ಲಿ ತಾತ್ಪರ್ಯವಿಲ್ಲ. ಇದರಂತೆಯೇ ಸೃಷ್ಟಿವಾಕ್ಯಗಳನ್ನೂ ತಿಳಿಯ
ಬೇಕು.⁴

(ಪೂರ್ವಪಕ್ಷಿ):—ಬೇರೆಬೇರೆಯ ಕಲ್ಪಗಳ ಸೃಷ್ಟಿಗಳು (ಬೇರೆಬೇರೆಯಾ
ಗಿರು(ವದರಿಂದ ಸಂವಾದಶ್ರುತಿಗಳೂ ಸೃಷ್ಟಿಶ್ರುತಿಗಳೂ ಬೇರೆಬೇರೆಯಾಗಿವೆ
(ಎನ್ನೋಣ).

1. ಪ್ರಾಣಸಂವಾದವು ಪರಮಾರ್ಥವಲ್ಲವೆಂದೂ ಸಿದ್ಧವಾಗಿರುವದಿಲ್ಲವಲ್ಲ !

2. ಉದಾಹರಣೆಗೆ ಛಾಂದೋಗ್ಯದಲ್ಲಿ (೫-೧) ಪ್ರಾಣಗಳು ತಮ್ಮಲ್ಲಿ ಯಾವನು ಶ್ರೇಷ್ಠ
ನೆಂದು ತಿಳಿಯುವದಕ್ಕೆ ಪ್ರಜಾಪತಿಯ ಬಳಿಗೆ ಹೋದವೆಂದೂ ಆತನು ನಿಮ್ಮಲ್ಲಿ ಯಾವನು
ಶರೀರವನ್ನು ಬಿಟ್ಟರೆ ಅದು ಅತ್ಯಂತ ಅನುಂಗಲವಾಗಿ ತೋರುವದೋ ಅವನು ಶ್ರೇಷ್ಠನು
ಎಂದು ನಿರ್ಣಯಿಸಿದನೆಂದೂ ಇದೆ. ಐತರೇಯಾರಣ್ಯಕ (೨-೧-೪) ರಲ್ಲಿ ತಾವುತಾವೇ
' ನಮ್ಮಲ್ಲಿ ಯಾರು ಹೊರಟರೆ ಶರೀರವು ಬೀಳುವದೋ ಅವನೇ ಉಕ್ಕನು ' ಎಂದು
ಗೊತ್ತುಮಾಡಿಕೊಂಡವು ಎಂದಿದೆ. ಇತ್ಯಾದಿ.

3. ಇಲ್ಲಿರುವ ಅದಿ ಎಂಬುದಕ್ಕೆ ಅರ್ಥವೇನೆಂಬುದು ತಿಳಿಯದು. ಮುಖ್ಯ
ಪ್ರಾಣನಲ್ಲದೆ ಮಿಕ್ಕ ಪ್ರಾಣಗಳು ಎಂದು ಆ|| ವ್ಯಾಖ್ಯಾನದಲ್ಲಿ ಅರ್ಥಮಾಡಿದೆ.

4. ಅವುಗಳು ಒಂದೊಂದು ಕಡೆಯಲ್ಲಿ ಒಂದೊಂದು ಬಗೆಯಾಗಿರುತ್ತವೆಯಾದ್ದರಿಂದ
ಅವಕ್ಕೆ ಸೃಷ್ಟಿಯಲ್ಲಿ ತಾತ್ಪರ್ಯವಿಲ್ಲ ಎಂದು ಭಾವ. ಸೂ. ಭಾ. ೧-೪-೧೪.

(ಸಿದ್ಧಾಂತಿ):—ಹಾಗಲ್ಲ. ಏಕೆಂದರೆ (ನಾವು) ಹೇಳಿರುವ ಬುದ್ಧಿಗೆ ಇಳಿಸುವ ದೆಂಬ ಪ್ರಯೋಜನವನ್ನು ಬಿಟ್ಟರೆ (ಅವುಗಳಿಗೆ ಯಾವ ಬೇರೆಯು) ಪ್ರಯೋಜನವೂ ಇರುವದಿಲ್ಲ. ಸಂವಾದ (ಶ್ರುತಿಗಳಿಗೂ) ಉತ್ಪತ್ತಿಶ್ರುತಿಗಳಿಗೂ (ಮತ್ತೆ) ಯಾವ ಪ್ರಯೋಜನವಾದರೂ ಇದೆ ಎಂದು ಕಲ್ಪಿಸುವದಕ್ಕೆ ಆಗುವದೇ ಇಲ್ಲ.

(ಪೂರ್ವಪಕ್ಷಿ):—ಆ (ಸ್ವರೂಪ)ವನ್ನು ಪಡೆದುಕೊಂಡು ಧ್ಯಾನಮಾಡುವದ ಕ್ಯಾಗಿ (ಅವುಗಳನ್ನು ಹೇಳಿದೆ ಎಂದರೂ) ?

(ಸಿದ್ಧಾಂತಿ):—(ಅದು ಸರಿ)ಯಲ್ಲ. ಏಕೆಂದರೆ ಕಲಹ, ಉತ್ಪತ್ತಿ, ಪ್ರಲಯ-ಇವುಗಳನ್ನು ಪಡೆಯುವದು ಯಾರಿಗೂ ಇಷ್ಟವಲ್ಲ. ಆದ್ದರಿಂದ ಸೃಷ್ಟಿ ಮುಂತಾದ ದ್ದನ್ನು ಹೇಳುವ ಶ್ರುತಿಗಳು ಆತ್ಮನು ಒಬ್ಬನೇ ಎಂಬ ಬುದ್ಧಿಗೆ ಇಳಿಸುವದಕ್ಕೆ (ಉಪಾಯವಾಗಿ) ಬಂದಿನೆಯೇ ಹೊರತು (ಅವುಗಳಿಗೆ) ಮತ್ತೆ ಬೇರೆ ಅರ್ಥವಿದೆ ಎಂದು ಕಲ್ಪಿಸುವದು ಸರಿಯಾಗಲಾರದು. ಆದ್ದರಿಂದ ಸೃಷ್ಟಿಯೇ ಮುಂತಾದವು ಗಳಿಂದಾದ ಭೇದವು ಹೇಗೂ ಇರುವದಿಲ್ಲ.

ಕರ್ಮೋಪಾಸನಾವಾಕ್ಯಗಳ ಗತಿ

(ಭಾಷ್ಯ)

೧೫೮. ಯದಿ ಪರ ಏವ ಆತ್ಮಾ ನಿತ್ಯಶುದ್ಧ ಬುದ್ಧ ಮುಕ್ತಸ್ವಭಾವಃ ಏಕಃ ಪರಮಾರ್ಥತಃ ಸನ್ "ಏಕಮೇವಾದ್ವಿತೀಯಮ್" (ಭಾಂ. ೬-೨-೨) ಇತ್ಯಾದಿ ಶ್ರುತಿಭ್ಯಃ | ಅಸತ್ ಅನ್ಯತ್, ಕಿಮರ್ಥಾ ಇಯಮ್ ಉಪಾಸನಾ ಉಪದಿಷ್ಟಾ? "ಆತ್ಮಾ ವಾ ಅರೇ ದ್ರಷ್ಟವ್ಯಃ" (ಬೃ. ೨-೪-೫) "ಯ ಆತ್ಮಾಪಹತಪಾಪ್ಮಾ" (ಭಾಂ. ೮-೨-೧) "ಸ ಕ್ರತುಂ ಕುರ್ವೀತ" (ಭಾಂ. ೩-೧೪-೧) "ಆತ್ಮೇತ್ಯೇವೋಪಾಸೀತ" (ಬೃ. ೧-೪-೨) ಇತ್ಯಾದಿಶ್ರುತಿಭ್ಯಃ? ಕರ್ಮಾಣಿ ಚ ಅಗ್ನಿಹೋತ್ರಾದ್ಧೀನಿ? ಶೃಣು ತತ್ರ ಕಾರಣಮ್—

1. ಪ್ರಾಣಗಳನ್ನು ಉಪಾಸನೆಮಾಡಿದರೆ ಅವುಗಳ ಆಧಿದೈವಕರೂಪದ ಸಾಕ್ಷಾತ್ಕಾರವೂ ಸಾಯುಜ್ಯವೂ ಆಗುವದೆಂದು ಪೂರ್ವಪಕ್ಷಿಯ ಅಭಿಪ್ರಾಯವಿರಬಹುದು.
2. ಪ್ರಾಣಸಂವಾದನೇ ಮುಂತಾದದ್ದೂ ಉತ್ಪತ್ತಿಯೇ ಮುಂತಾದದ್ದೂ ಸತ್ಯವೆಂದು ಧ್ಯಾನಮಾಡಬೇಕೆಂದು ವಿಧಿಸಿಲ್ಲ. ವಿಧಿಸಿದರೆ ಧ್ಯಾನಕ್ಕೆ ಅನುಗುಣವಾದ ಕಲಹವೇ ಮುಂತಾದ ಅನಿಷ್ಟಫಲವೂ ಆಗುತ್ತದೆ ಎಂದು ಭಾವ. ಪರಿಣಾಮಪ್ರಕ್ರಿಯೆಯು ಶ್ರುತಿಯಲ್ಲಿಯೂ ಸೂತ್ರದಲ್ಲಿಯೂ ಕಂಡರೂ ಪರಿಣಾಮವು ಸತ್ಯವೆಂಬುದಕ್ಕೆಲ್ಲ, ಉಪಾಸನೆಗೆ ಮತ್ತು ಐಕ್ಯಜ್ಞಾನಕ್ಕೆ. ಸೂ. ಭಾ. ೨-೧-೧೪, ೨-೧-೨೦.
3. "ಪರಮಾರ್ಥಃ ಸನ್" ಅ|| ಕಾ|| ನೈ|| "ಪರಮಾರ್ಥಸನ್" ಎಂದೇ ಆಚಾರ್ಯರು ಬರೆದಿದ್ದರೂ ಬರೆದಿರಬಹುದು.

(ಭಾಷ್ಯಾರ್ಥ)

(ಆಕ್ಷೇಪ):—“ ಎರಡನೆಯದಿಲ್ಲದ ಒಂದೇ ” (ಭಾಂ. ೬-೨-೨) ಮುಂತಾದ ಶ್ರುತಿಗಳ (ಪ್ರವಾಣ)ದಿಂದ ಯಾವಾಗಲೂ ಶುದ್ಧನಾಗಿ ಜ್ಞಾನಸ್ವರೂಪನಾಗಿ ಮುಕ್ತನಾಗಿರುವ ಸ್ವಭಾವದ ಪರಮಾತ್ಮನೊಬ್ಬನೇ ನಿಜವಾಗಿರುವನನು, ಮಿಕ್ಕದ್ದು ಹುಸಿತೋರಿಕೆ-ಎಂದಾದರೆ “ ಎಲೆ, ಆತ್ಮನನ್ನೇ ನೋಡಬೇಕು ” (ಬೃ. ೨-೪-೫): “ ಯಾವ ಆತ್ಮನು ನಾರವಾಗಿರುವ ಪಾಪವುಳ್ಳವನೋ (ಅಪನನ್ನು ಹುಡುಕಬೇಕು) (ಭಾಂ. ೮-೨-೧)”, “ ಅವನು (ಈ) ನಿಶ್ಚಯವನ್ನು ಮಾಡಬೇಕು ”¹ (ಭಾಂ. ೩-೧೪-೧) “ ಆತ್ಮನೆಂದೇ ಉಪಾಸನೆಮಾಡಬೇಕು ” (ಬೃ. ೧-೪-೨) ಮುಂತಾದ ಶ್ರುತಿಗಳಿಂದ ಈ ಉಪಾಸನೆಯನ್ನೇಕೆ ಉಪದೇಶಮಾಡಿರುತ್ತದೆ? ಅಗ್ನಿ ಹೋತ್ರಾದಿ ಕರ್ಮಗಳನ್ನಾದರೂ (ಏತಕ್ಕೆ ಉಪದೇಶಮಾಡಿರುತ್ತದೆ?)

(ಸಮಾಧಾನ):—ಅದಕ್ಕೆ ಕಾರಣವನ್ನು ಕೇಳು:—

**ಆಶ್ರಮಾಸ್ತ್ರವಿಧಾ ಹೀನಮಧ್ಯನೋತ್ಕೃಷ್ಟದೃಷ್ಟಯಃ |
ಉಪಾಸನೋಪದಿಷ್ಟೇಯಂ ತದರ್ಥಮನುಕಮ್ವಯಾ || ೧೬ ||**

೧೬. ಹೀನ, ಮಧ್ಯಮ, ಉತ್ಕೃಷ್ಟ-ಎಂಬ ದೃಷ್ಟಿಗಳುಳ್ಳ ಆಶ್ರಮಗಳು ಮೂರು ಬಗೆ. ಈ ಉಪಾಸನೆಯು ಅವರಿಗಾಗಿ ಕನಿಕರದಿಂದ ಉಪದಿಷ್ಟವಾಗಿರುತ್ತದೆ.

(ಭಾಷ್ಯ)

೧೫. ಆಶ್ರಮಾಃ ಆಶ್ರಮಿಣಃ ಅಧಿಕೃತಾಃ | ವರ್ಣಿನಶ್ಚ ಮಾರ್ಗಗಾಃ | ಆಶ್ರಮಶಬ್ದಸ್ಯ ಪ್ರದರ್ಶನಾರ್ಥತ್ವಾತ್ | ತ್ರಿವಿಧಾಃ | ಕಥಮ್? ಹೀನಮಧ್ಯನೋತ್ಕೃಷ್ಟದೃಷ್ಟಯಃ | ಹೀನಾ ನಿಕ್ರಷ್ಟಾ | ಮಧ್ಯಮಾ ಉತ್ಕೃಷ್ಟಾ ಚ ದೃಷ್ಟಿಃ ದರ್ಶನಸಾಮರ್ಥ್ಯಂ ಯೇಷಾಂ ತೇ | ಮನ್ದಮಧ್ಯಮೋತ್ತಮಬುದ್ಧಿಸಾಮರ್ಥ್ಯೋ

1. ಇದೂ ಮುಂದಿನ ವಾಕ್ಯವೂ ಬೃಹದಾರಣ್ಯಕವಾಕ್ಯವೂ, ಜ್ಞಾನವಾಕ್ಯಗಳಾದರೂ ಪೂರ್ವಪಕ್ಷಿಯ ಅಭಿಪ್ರಾಯದಲ್ಲಿ ಇವು ಉಪಾಸನಾವಿಧಿಗಳು. ಸೂ. ಭಾ. ೧-೧-೪ ರಲ್ಲಿ ಈ ನೃತ್ರಿಕಾರಸುತವನ್ನು ಅನುವಾದಮಾಡಿಕೊಂಡು ಖಂಡಿಸಿದೆ. ಮೊದಲನೆಯ ಎರಡು ವಾಕ್ಯಗಳಲ್ಲಿಯೂ ಉಪಾಸನೆಯನ್ನೇ ವಿಧಿಸಿದೆ ಎಂಬ ಆ | ವ್ಯಾಖ್ಯಾನವು ಭಾಷ್ಯಾನುಗುಣವಲ್ಲ.

2. ಕರ್ಮೋಪಾಸನೆಗಳನ್ನು ವಿಧಿಸಿರುವದಕ್ಕೆ ಉಪಶ್ರುತಿಯಿಲ್ಲದೆ ಹೋಗುವದರಿಂದ ಏಕತ್ವಸಕ್ಷವು ಸರಿಯಲ್ಲ ಎಂದು ಭಾವ.

ವೇತಾಃ ಇತ್ಯರ್ಥಃ | ಉಪಾಸನಾ ಉಪದಿಷ್ಟಾ ಇಯಂ ತದರ್ಥಂ ಮನ್ದಮಧ್ಯಮ
 ದೃಷ್ಟ್ಯಾಶ್ರಮಾದ್ಯರ್ಥಂ ಕರ್ನಾಟಕ ಚ | ನ ಚ ಆತ್ಮಾ ಏಕ ಏವ ಅದ್ವಿತೀಯಃ
 ಇತಿ ನಿಶ್ಚಿತೋತ್ತಮದೃಷ್ಟ್ಯರ್ಥಂ ದಯಾಲುನಾ ವೇದೇನ | ಅನುಕರ್ಮಯಾ ಸನ್ಮಾ
 ಗರ್ಗಾಃ ಸಂತಃ ಕಥಮ್ ಇವಾಮ್ ಉತ್ತಮಾಮ್ ಏಕತ್ವದೃಷ್ಟಿಂ ಪ್ರಾಪ್ನುಯುಃ
 ಇತಿ | “ಯನ್ಮನಸಾ ನ ಮನುತೇ ಯೇನಾಹುರ್ಮನೋ ಮತಮ್” ತದೇವ ಬ್ರಹ್ಮ
 ತ್ವಂ ವಿದ್ಧಿ ನೇದಂ ಯದಿದಮುಪಾಸತೇ” (ಕೇ. ೧-೫) “ತತ್ ತ್ವಮಸಿ”
 (ಛಾಂ. ೬-೮-೨) “ಆತ್ಮೈವೇದಂ ಸರ್ವಮ್” (ಛಾಂ. ೭-೨೫-೨) ಇತ್ಯಾದಿ
 ಶ್ರುತಿಭ್ಯಃ ||

(ಭಾಷ್ಯಾರ್ಥ)

ಆಶ್ರಮಗಳು ಎಂದರೆ ಆಶ್ರಮದಲ್ಲಿರುವ ಅಧಿಕಾರಿಗಳು; ಮತ್ತು ಮಾರ್ಗದಲ್ಲಿ
 ರುವ ವರ್ಣದವರು (ಎಂದರ್ಥ); ಏಕೆಂದರೆ (ಇಲ್ಲಿರುವ) ಆಶ್ರಮಶಬ್ದವು (ವರ್ಣ
 ಗಳಿಗೂ) ಉಪಲಕ್ಷಣವಾಗಿ ಬಂದಿರುತ್ತದೆ. (ಅವರು) ಮೂರು ಬಗೆ. ಹೇಗೆಂದರೆ,
 (ಅವರು) ಹೀನಮಧ್ಯಮೋತ್ಕೃಷ್ಟದೃಷ್ಟಿಗಳು; ಹೀನ ಎಂದರೆ ಕೇಳಾದ ಮಧ್ಯಮ
 ವಾದ ಮತ್ತು ಉತ್ಕೃಷ್ಟವಾದ ದೃಷ್ಟಿಯ ಸಾಮರ್ಥ್ಯವು ಯಾರಿಗೆ ಇರುವದೋ
 ಅವರು (ಹೀನಮಧ್ಯಮೋತ್ಕೃಷ್ಟದೃಷ್ಟಿಗಳು); ಕೇಳರದ, ನಡುತರದ, ಮತ್ತು
 ಮೇಲ್ತರದ ಬುದ್ಧಿಶಕ್ತಿಯಿಂದ ಕೂಡಿರುವವರು ಎಂದು ಅರ್ಥ. ಈ ಉಪಾಸನೆ
 ಯನ್ನೂ, ಕರ್ಮಗಳನ್ನೂ ಅವರಿಗಾಗಿ (ಆ) ಕೇಳರದ, ನಡುತರದ, ದೃಷ್ಟಿಯುಳ್ಳ
 ಆಶ್ರಮಗಳೇ ಮುಂತಾದವರಿಗಾಗಿ ಉಪದೇಶವಾಡಲಾಗಿದೆಯೇ ಹೊರತು ಆತ್ಮನು
 ಎರಡನೆಯದಿಲ್ಲವ ಒಬ್ಬನೇ ಎಂಬ ನಿಶ್ಚಿತವಾದ ಉತ್ತಮವಾದ ಏಕತ್ವದೃಷ್ಟಿಯವರಿ
 ಗಲ್ಲ. (ಅಂಥವರಿಗಾಗಿ) ದಯಾಲುವಾದ ವೇದದಿಂದ “(ಇವರು) ಸನ್ಮಾರ್ಗದಲ್ಲಿ
 ನಡೆಯುವವರಾಗಿ ಹೇಗಾದರೂ ಈ ಉತ್ತಮವಾದ ಏಕತ್ವದೃಷ್ಟಿಯನ್ನು ಪಡೆದು
 ಕೊಳ್ಳಲಿ!” ಎಂದು ಕನಿಕರದಿಂದ (ಉಪದೇಶವಾಡಿರುತ್ತದೆ.) “ಯಾವದನ್ನು
 ಮನಸ್ಸಿನಿಂದ ಮನನವಾಡಲಾರನೋ ಯಾವದರಿಂದ ಮನಸ್ಸೂ ಮನನವಾಡ

1. ವೈದಿಕಮಾರ್ಗದಲ್ಲಿರುವ ಎಂದರ್ಥ. ಕರ್ಮವನ್ನೂ ಉಪಾಸನವನ್ನೂ ವೈದಿಕ
 ರಿಗೇ ವಿಧಿಸಿರುತ್ತದೆ.
2. ಆದ್ದರಿಂದ “ಸ ಆತ್ಮಾ ಸ ವಿಜ್ಞೇಯಃ” ಎಂದು ಇಲ್ಲಿ ಹೇಳಿರುವದು ಉತ್ತಮ
 ದೃಷ್ಟಿಯುಳ್ಳವರಿಗಾಗಿ, ಇದು ಉಪಾಸನೆಯ ವಿಧಿಯಲ್ಲ ಎಂದು ಭಾಷ. ಆತ್ಮನನ್ನು
 ಹುಡುಕಬೇಕು, ಅರಿತುಕೊಳ್ಳಬೇಕು-ಎಂಬ ವ್ಯವಹಾರವುಕೂಡ ಅರಿಯುವದಕ್ಕೆ
 ನೊಡಲೇ ಎಂದು ಹಿಂದೆಯೇ (೧-೧೮) ರಲ್ಲಿ ಹೇಳಿದೆ. ಸೂ. ಭಾ. ೧.೧-೪, ೧ ೧-೧೭,
 ೧ ೨-೬ ಮುಂತಾದ ಕಡೆಗಳಲ್ಲಿಯೂ ಇದನ್ನು ಪ್ರತಿಪಾದಿಸಿರುತ್ತದೆ.

ಲ್ಪಡುವದೆಂದು ಹೇಳುವರೋ ಅದೇ ಬ್ರಹ್ಮವೆಂದು ನೀನು ತಿಳಿ; ಯಾವದನ್ನು ಇದು ಎಂದು ಉಪಾಸನೆಮಾಡುತ್ತಾರೋ ಅದನ್ನಲ್ಲ” (ಕೇ. ೧-೫) “ಅದು ನೀನಾಗಿರುವೆ” (ಛಾಂ. ೬-೮-೨) “ಇದೆಲ್ಲವೂ ಆತ್ಮನೇ” (ಛಾಂ. ೭-೨೫-೨) ಎಂಬಿವೇ ಮುಂತಾದ ಶ್ರುತಿಗಳು ಇವಕ್ಕೆ ಸ್ಪಷ್ಟವಾದವು.

ರಾಗದ್ವೇಷಾದಿಗಳಿಗೆಡೆಯಿಲ್ಲದ್ದರಿಂದ ಅದ್ವೈತವೇ

ಸರಿಯಾದ ದರ್ಶನ

(ಭಾಷ್ಯ)

೧೬೦. ಶಾಸ್ತ್ರೋಪಸ್ಥಿತಿಭ್ಯಾನ್ ಅನಧಾರಿತತ್ವಾನ್ವತ್ ಅದ್ವಯಾತ್ಮದರ್ಶನಂ ಸಮ್ಯಗ್ದರ್ಶನಮ್ | ತದ್ಬ್ರಹ್ಮತ್ವಾತ್ ಮಿಥ್ಯಾದರ್ಶನಮ್ ಅನ್ಯತ್ | ಇತಶ್ಚ ಮಿಥ್ಯಾದರ್ಶನಂ ದ್ವೈತಿನಾಮ್ | ರಾಗದ್ವೇಷಾದಿದೋಷಾಸ್ಪದತ್ವಾತ್ | ಕಥಮ್ ?—

(ಭಾಷ್ಯಾರ್ಥ)

ಶಾಸ್ತ್ರ (ಸ್ಪಷ್ಟವಾದ), ಯುಕ್ತಿ (ಈ ಎರಡ)ರಿಂದಲೂ ನಿರ್ಧರಿಸಿರುವುದರಿಂದ ಅದ್ವಯಾತ್ಮದರ್ಶನವೇ ಸರಿಯಾದ ದರ್ಶನವು. ಆ (ಎರಡಕ್ಕೂ) ಹೊರಚ್ಚಾಗಿರುವುದರಿಂದ ಮಿಕ್ಕದ್ದು ತಪ್ಪುದರ್ಶನವು. ದ್ವೈತಿಗಳದು ತಪ್ಪುದರ್ಶನವೆಂಬುದು ಈ ಕಾರಣದಿಂದಲೂ (ಸಿದ್ಧವಾಗುತ್ತದೆ. ಅದೇನೆಂದರೆ ಅದು) ರಾಗ, ದ್ವೇಷ-ಮುಂತಾದ ದೋಷಗಳಿಗೆ ಎಡೆಯಾಗಿರುತ್ತದೆ. (ಅದು) ಹೇಗೆ? (ಎಂದರೆ):-

ಸ್ವಸಿದ್ಧಾಂತವ್ಯವಸ್ಥಾಸು ದ್ವೈತಿನೋ ನಿಶ್ಚಿತಾ ದೃಢಮ್ |

ಪರಸ್ಪರಂ ವಿರುದ್ಧತೇ ತೈರಯಂನ ವಿರುದ್ಧತೇ || ೧೭ ||

೧೭. ತಮ್ಮ ಸಿದ್ಧಾಂತಗಳ ವ್ಯವಸ್ಥೆಗಳಲ್ಲಿ ದ್ವೈತಿಗಳು ದೃಢವಾಗಿ ನಿಶ್ಚಿತರಾಗಿರುವರಾಗಿ ಒಬ್ಬರಿಗೊಬ್ಬರು ವಿರುದ್ಧವಾಗಿರುತ್ತಾರೆ. ಇದ್ದು ಅವರಿಗೆ ವಿರುದ್ಧವಾಗಿಲ್ಲ.

1. ಪರಮಾತ್ಮನಿಗೆ ಉಪಾಸ್ಯತ್ವವೇ ನಿಜವಾದ ಸ್ವರೂಪವಾದರೆ ಹೀಗೆಂದು ಶ್ರುತಿಗಳು ಹೇಳುತ್ತಿರಲಿಲ್ಲ ಎಂದು ಭಾವ.

(ಭಾಷ್ಯ)

೧೭೧. ಸ್ವಸಿದ್ಧಾಂತವ್ಯವಸ್ಥಾಸು ಸ್ವಸಿದ್ಧಾಂತರಚನಾನಿಯಮೇಷು ಕಪಿಲ ಕಣಾದಬುದ್ಧಾರ್ಹತಾದಿದೃಷ್ಟ್ಯನುಸಾರಿಣಃ ದ್ವೈತಿನಃ ನಿಶ್ಚಿತಾಃ | ಏವಮೇವ ಏಷ ಪರಮಾರ್ಥಃ ನಾನ್ಯಥಾ ಇತಿ ತತ್ರ ತತ್ರ ಅನುರಕ್ತಾಃ, ಪ್ರತಿಪಕ್ಷಂ ಚ ಆತ್ಮನಃ ಪಶ್ಯಂತಃ ತಂ ದ್ವಿಷಂತಃ ಇತ್ಯೇವಂ ರಾಗದ್ವೇಷೋಪೇತಾಃ ಸ್ವಸಿದ್ಧಾಂತದರ್ಶನನಿಮಿತ್ತಮೇವ ಪರಸ್ಪರಮ್ ಅನ್ಯೋನ್ಯಂ ವಿರುದ್ಧಯಂತೇ | ತ್ರೈಃ ಅನ್ಯೋನ್ಯವಿರೋಧಿಭಿಃ ಅಸ್ಮದೀಯಃ ಅಯಂ ವೈದಿಕಃ ಸರ್ವಾನನ್ಯತ್ವಾತ್ ಆತ್ಮೈಕತ್ವದರ್ಶನಪಕ್ಷಃ ನ ವಿರುದ್ಧತೇ | ಯಥಾ ಸ್ವಹಸ್ತಪಾದಾದಿಭಿಃ | ಏವಂ ರಾಗದ್ವೇಷಾದಿದೋಷಾನಾಸ್ವದತ್ವಾತ್ ಆತ್ಮೈಕತ್ವಬುದ್ಧಿರೇವ ಸಮ್ಯಗ್ದರ್ಶನಮ್ ಇತಿ ಅಭಿಪ್ರಾಯಃ ||

(ಭಾಷ್ಯಾರ್ಥ)

ದ್ವೈತಿಗಳು ಎಂದರೆ ಕಪಿಲ, ಕಣಾದ, ಬುದ್ಧ, ಅರ್ಹತ ಮುಂತಾದವರ ದೃಷ್ಟಿಯನ್ನು ಅವಲಂಬಿಸಿರುವವರು¹, ತಮ್ಮ ತಮ್ಮ ಸಿದ್ಧಾಂತಗಳ ವ್ಯವಸ್ಥೆಗಳಲ್ಲಿ ತಮ್ಮ (ತಮ್ಮ) ಸಿದ್ಧಾಂತಗಳನ್ನು ಕಟ್ಟುವ ನಿಯಮಗಳಲ್ಲಿ ನಿಶ್ಚಿತರಾಗಿ ಈ ಪರಮಾರ್ಥವು ಹೀಗೆಯೇ ಬೇರೆಯ ಪ್ರಕಾರದಿಂದಲ್ಲ ಎಂದು ಆಯಾ (ಸಿದ್ಧಾಂತನಿಯಮ) ದಲ್ಲಿ ಅನುರಾಗವುಳ್ಳವರಾಗಿ, ತಮಗೆ ಎದುರುಪಕ್ಷವು (ಇಂಥದ್ದೆಂದು) ತಿಳಿಯುತ್ತಾ ಅದನ್ನು ಹಗೆಮಾಡುತ್ತಾ (ಇರುವರು). ಹೀಗೆ ರಾಗದ್ವೇಷಗಳಿಂದ ಕೂಡಿದವರಾಗಿ ತಮ್ಮ ಸಿದ್ಧಾಂತವಾಗಿರುವ ದರ್ಶನದ ಕಾರಣದಿಂದಲೇ ಒಬ್ಬರಿಗೊಬ್ಬರಿಗೆ ವಿರುದ್ಧರಾಗಿರುತ್ತಾರೆ. (ಹಾಗೆ) ಒಬ್ಬರಿಗೊಬ್ಬರು ವಿರೋಧಿಗಳಾಗಿರುವ ಅವರಿಗೆ ಈ ವೈದಿಕವಾದ ಆತ್ಮೈಕತ್ವದರ್ಶನವೆಂಬ ನಮ್ಮ ಪಕ್ಷವು, ಯಾವದಕ್ಕೂ ಭಿನ್ನವಾಗಿರುವದಿಲ್ಲವಾದ್ದರಿಂದ², ವಿರುದ್ಧವಾಗಿರುವದಿಲ್ಲ; ಹೇಗೆ ತನ್ನ ಕೈಕಾಲು-ಮುಂತಾದವುಗಳಿಗೆ (ತಾನು

1. ಇವರೆಲ್ಲರಿಗೂ ತರ್ಕವೇ ಮುಖ್ಯವಾಗಿರುವದರಿಂದ ಇವರನ್ನು ತಾರ್ಕಿಕರೆಂದು ಆಚಾರ್ಯರು ಕರೆದಿದಾರೆ. ಓತಿಕೆಯನ್ನು ನೋಡಿ.

2. ಸಿದ್ಧಾಂತಗಳನ್ನು ಕೆಲವು ಯುಕ್ತಿಸಿದ್ಧವಾದ ನಿಯಮಗಳಿಂದ ಕಟ್ಟುವರೇ ಹೊರತು ಅವು ಅನುಭವಸಮ್ಮತವಲ್ಲ ಎಂಬುದನ್ನು 'ರಚನಾನಿಯಮೇಷು' ಎಂಬ ಮಾತಿನಿಂದ ಸೂಚಿಸಿದೆ.

3. ತಮ್ಮ ಸಿದ್ಧಾಂತಕ್ಕೆ ಅನುಗುಣವಾದ ಸಿದ್ಧಾಂತವುಳ್ಳವರಲ್ಲಿ ರಾಗ; ಪ್ರತಿಕೂಲವಾದ ಸಿದ್ಧಾಂತವುಳ್ಳವರಲ್ಲಿ ದ್ವೇಷ-ಹೀಗೆ ದೋಷಯುಕ್ತರಾಗಿರುವದರಿಂದ ಒಬ್ಬರಿಗೊಬ್ಬರು ವಿರುದ್ಧರಾಗಿರುತ್ತಾರೆ.

4. ಏಕೆಂದರೆ ಅದ್ವೈತಾತ್ಮನಿಗಿಂತ ಬೇರೆಯಾಗಿರುವದೇ ಇಲ್ಲ.

ನಿರೋಧಿಯಲ್ಲವೋ ಹಾಗೆಯೇ ಇದು). ಹೀಗೆ ರಾಗ, ದ್ವೇಷ-ಮುಂತಾದ ದೋಷಗಳಿಗೆ ಎಡೆಯಿಲ್ಲದೆ ಇರುವದರಿಂದ ಆತ್ಮೈಕತ್ವಬುದ್ಧಿಯೇ ಸರಿಯಾದ ತಿಳಿವಳಿಕೆ ಎಂದು ಅಭಿಪ್ರಾಯ.

೧೬೨. ಕೇನ ಹೇತುನಾ ತೈಃ ನ ನಿರುದ್ಯತೇ ಇತಿ ? ಉಚ್ಯತೇ—

(ಭಾಷ್ಯ)

(ಇದು) ಯಾವ ಕಾರಣದಿಂದ ಅವರಿಗೆ ನಿರುದ್ಧವಲ್ಲ ?-ಎಂದರೆ ಹೇಳುತ್ತಾರೆ :-

ಅದ್ವೈತಂ ಪರಮಾರ್ಥೋ ಹಿ ದ್ವೈತಂ ತದ್ವೇದ ಉಚ್ಯತೇ |

ತೇಷಾಮುಭಯಥಾ ದ್ವೈತಂ ತೇನಾಯಂ ನ ನಿರುದ್ಯತೇ || ೧೮ ||

೧೮. ಏಕೆಂದರೆ ಅದ್ವೈತವು ಪರಮಾರ್ಥವು ; ದ್ವೈತವು ಅದರ ಭೇದವೆನಿಸುತ್ತದೆ. ಅವರಿಗೆ ಎರಡು ಪ್ರಕಾರದಿಂದಲೂ ದ್ವೈತವೇ. ಆದ್ದರಿಂದ ಇದು ನಿರುದ್ಧವಲ್ಲ.

(ಭಾಷ್ಯ)

೧೬೩. ಅದ್ವೈತಮ್ ಪರಮಾರ್ಥಃ ಹಿ ಯಸ್ಮಾತ್ ದ್ವೈತಂ ನಾನಾತ್ವಂ ತಸ್ಯ ಅದ್ವೈತಸ್ಯ ಭೇದಃ ತದ್ವೇದಃ ತಸ್ಯ ಕಾರ್ಯಮ್ ಇತ್ಯರ್ಥಃ | “ ಏಕಮೇವಾದ್ವೈತೀಯಮ್ ” (ಛಾಂ. ೬-೨-೧) “ ತತ್ ತೇಜೋಽಸ್ಯ ಜತ ” (ಛಾಂ. ೬-೨-೩) ಇತಿ ಶ್ರುತೇಃ | ಉಪಪತ್ತೇಶ್ಚ | ಸ್ವಚಿತ್ತಸ್ವನ್ನಾಭಾವೇ ಸಮಾಧೌ ಮೂರ್ಛಾಯಾಂ ಸುಷುಪ್ತೌ ಚಾಭಾವಾತ್ | ಅತಃ ತದ್ವೇದ ಉಚ್ಯತೇ ದ್ವೈತಮ್ | ದ್ವೈತಿನಾಂ ತು ತೇಷಾಂ ಪರಮಾರ್ಥತಶ್ಚ¹ ಅಪರಮಾರ್ಥತಶ್ಚ ಉಭಯ ಥಾಪಿ ದ್ವೈತಮೇವ | ಯದಿ ಚ ತೇಷಾಂ ಭ್ರಾಂತಾನಾಂ ದ್ವೈತದೃಷ್ಟಿಃ, ಅಸ್ಮಾಕಮ್ ಆದ್ವೈತದೃಷ್ಟಿಃ ಅಭ್ರಾಂತಾನಾಮ್, ತೇನ ಅಯಂ ಹೇತುನಾ ಅಸ್ಮತ್ಪಕ್ಷಃ ನ ನಿರುದ್ಯತೇ ತೈಃ | “ ಇನ್ದ್ರೋ ವಾಯಾಭಿಃ ಪುರುರೂಪ ಈಯತೇ ” (ಬೃ. ೨-೫-೧೯) “ ನ ತು ತದ್ವೈತೀಯಮಸ್ತಿ ” (ಬೃ. ೪-೩-೨೩) ಇತಿ ಶ್ರುತೇಃ | ಯಥಾ ಮತ್ತಗಜಾರೂಢಃ ಉನ್ನತ್ತಂ ಭೂಮಿಷ್ಠಂ² “ ಗಜಾರೂಢೋಽಹಮ್ ವಾಹಯ ಮಾಂ ಪ್ರತಿ ” ಇತಿ ಬ್ರುವಾಣಮಪಿ ತಂ ಪ್ರತಿ ನ ವಾಹಯತಿ ಅನಿರೋಧಬುದ್ಧ್ಯಾ, ತದ್ವತ್ |

1. ' ಪರಮಾರ್ಥತೋಽಪರಮಾರ್ಥತಶ್ಚ ' ವಾ||
2. ' ಪ್ರತಿ ' ಎಂದು ಅ|| ಕಾ|| ಗಳಲ್ಲಿ ಹೆಚ್ಚಾಗಿರುವುದು ಬೇಕಿಲ್ಲ.

ತತಃ ಪರಮಾರ್ಥತಃ ಬ್ರಹ್ಮವಿತ್ ಆತ್ಮೈವ ದ್ವೈತಿನಾಮ್ | ತೇನ ಅಯಂ ಹೇತುನಾ ಅಸ್ಮತ್ಪಕ್ಷಃ ನ ವಿರುಧ್ಯತೇ ತೈಃ ||

(ಭಾಷ್ಯಾರ್ಥ)

(ಹಿ) ಏಕೆಂದರೆ ಅದ್ವೈತವು ಪರಮಾರ್ಥವು, ದ್ವೈತವು ನಾನಾತ್ವವು ಆದರೆ ಭೇದವು ಆ ಅದ್ವೈತದ ಕಾರ್ಯವು ಎನಿಸಿರುತ್ತದೆ. “ಎರಡನೆಯದಿಲ್ಲದ ಒಂದೇ” (ಭಾಂ. ೬-೨-೧), “ಅಮ ತೇಜಸ್ಸನ್ನು ಸೃಷ್ಟಿಸಿತು” (ಭಾಂ. ೬-೨-೩) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು. **ಯುಕ್ತಿಯಿಂದಲೂ (ಹೀಗೆಂದು ಏರ್ಪಡುತ್ತದೆ). ಏಕೆಂದರೆ ತನ್ನ ಚಿತ್ತದ ಅಲುಗಾಟವಿಲ್ಲದ ಸಮಾಧಿಯಲ್ಲಿ, ಮೂರ್ಛೆಯಲ್ಲಿ, ಮತ್ತು ತನಿದ್ರೆಯಲ್ಲಿ (ದ್ವೈತವು) ಇರುವದಿಲ್ಲ^೧. ಆದ್ದರಿಂದ ದ್ವೈತವು ಆ (ಅದ್ವೈತ)ದ ಭೇದವೆನಿಸುತ್ತದೆ. ಆದರೆ ಆ ದ್ವೈತಿಗಳ (ಮತದಲ್ಲಿ) ನಿಜವಾಗಿಯೂ ಭ್ರಾಂತಿಯಿಂದಲೂ, ಎರಡು ಪ್ರಕಾರದಿಂದಲೂ, ದ್ವೈತವೇ. ಅವರು ಭ್ರಾಂತರಾಗಿರುವದರಿಂದ ದ್ವೈತದೃಷ್ಟಿಯೂ, ಅಭ್ರಾಂತರಾಗಿರುವದರಿಂದ ನಮಗೆ ಅದ್ವೈತದೃಷ್ಟಿ ಎಂದಾದರೆ, (ಆಗ) ಆ ಕಾರಣದಿಂದ ಈ ನಮ್ಮ ಪಕ್ಷವು ಅವರಿಗೆ ವಿರುದ್ಧವಾಗುವದಿಲ್ಲ. “ಇಂದ್ರನು ಮಾಯೆಗಳಿಂದ ಬಹುರೂಪವಾಗಿ ತೋರುವನು” (ಬೃ. ೨-೫-೧೯), “ಆದರೆ ಅಲ್ಲಿ ಎರಡನೆಯದಿರುವದಿಲ್ಲ” (ಬೃ. ೪-೩-೨೩) ಎಂಬ ಶ್ರುತಿಯಿಂದ (ಇದು ಸಿದ್ಧವಾಗುತ್ತದೆ). ಹೇಗೆ ಮದ್ದಾನೆಯನ್ನೇರಿರುವವನು, ನೆಲದಮೇಲಿದ್ದು ಕೊಂಡಿರುವ ಹುಚ್ಚು(ನೊಬ್ಬನು) “ನಾನು ಆನೆಯನ್ನೇರಿರುವೆನು, ನನ್ನ ಕಡೆಗೆ (ನಿನ್ನ ಆನೆಯನ್ನು) ಬಿಡು” ಎಂದು ಹೇಳಿದರೂ (ಅವನಲ್ಲಿ) ವಿರೋಧ ಬುದ್ಧಿಯನ್ನು ಮಾಡದೆ ಅವನ ಕಡೆಗೆ (ಆನೆಯನ್ನು) ಬಿಡದಿರುವನೋ ಅದರಂತೆಯೇ (ಇದು). ಆದ್ದರಿಂದ ಬ್ರಹ್ಮಜ್ಞಾನಿಯು ದ್ವೈತಿಗಳಿಗೆ ನಿಜವಾಗಿ ಆತ್ಮನೇ ಆಗಿರುತ್ತಾನೆ; ಆದ್ದರಿಂದ ಈ ಕಾರಣದಿಂದ ನಮ್ಮ ಈ ಪಕ್ಷವು ಅವರಿಗೆ ವಿರುದ್ಧವಾಗಿರುವದಿಲ್ಲ.**

1. ಅದ್ವೈತದಿಂದ ದ್ವೈತವೆಲ್ಲವೂ ಬಂದಿದೆ, ಆದ್ದರಿಂದ ಅದ್ವೈತವೇ ಪರಮಾರ್ಥವು ಎಂದು ಶ್ರುತಿಯ ಅಭಿಪ್ರಾಯ.
2. ಆದ್ದರಿಂದ ಅದ್ವೈತದಲ್ಲಿಯೇ ದ್ವೈತವು ಆರೋಪಿತವಾಗಿರುವದೆಂಬುದು ಅನುಭವ ಸಮ್ಮತ.
3. ಆದ್ದರಿಂದ ಶ್ರುತ್ಯನುಭವವಿರುದ್ಧವಾದ ಮತದವರು.
4. ಭ್ರಾಂತಿಯಿಂದ ದ್ವೈತವು ತೋರುವದೆಂಬುದಕ್ಕೂ ಅದ್ವೈತದಲ್ಲಿ ದ್ವೈತವು ಅಡಗಿದೆ ಎಂಬುದಕ್ಕೂ ಸ್ಪಷ್ಟತೆಯ ಅನುಭವವಿದೆಯೆಂದು ಈ ಎರಡು ಶ್ರುತಿಗಳು ಹೇಳುವವು.

(ಭಾಷ್ಯ)

೧೬೪. ದ್ವೈತಮ್ ಅದ್ವೈತಭೇದಃ ಇತಿ ಉಕ್ತೇ ದ್ವೈತಮಪಿ ಅದ್ವೈತ ವತ್ ಸರಮಾರ್ಥಸತ್ ಇತಿ ಸ್ಯಾತ್ ಕಸ್ಯಚಿತ್ ಅಶಬ್ದ್ಯ ಇತ್ಯತಃ ಆಹ—

(ಭಾಷ್ಯಾರ್ಥ)

ದ್ವೈತವು ಅದ್ವೈತದ ಭೇದವು ಎಂದು ಹೇಳಿರುವುದರಿಂದ ಅದ್ವೈತದಂತೆ ದ್ವೈತವೂ ನಿಜವಾಗಿರುವದೆಂದು ಯಾವನಿಗಾದರೂ ಆಶಂಕೆಯುಂಟಾಗಬಹುದು. ಆದ್ದರಿಂದ ಅದಕ್ಕೆ (ಪರಿಹಾರವನ್ನು) ಹೇಳುತ್ತಾರೆ;—

ನಾಯಯಾ ಭಿದ್ಯತೇ ಹ್ಯೇತನ್ನಾನ್ಯಥಾಜಂ ಕಥಂಚನ |

ತತ್ತ್ವತೋ ಭಿದ್ಯಮಾನೇ ಹಿ ಮರ್ತ್ಯತಾನುಮೃತಂ ವ್ರಜೇತ್ || ೧೯ ||

೧೯. ಇದು ಮಾಯೆಯಿಂದಲೇ ಭಿನ್ನವಾಗಿರುತ್ತದೆ. ಅಜವಾದದ್ದು (ಇನ್ನು) ಬೇರೆ (ಯಾವ) ಪ್ರಕಾರದಿಂದಲೂ (ಭಿನ್ನವಾಗಲಾರದು). ಏಕೆಂದರೆ ನಿಜವಾಗಿಯೇ ಭೇದವಾಗುವದಾದರೆ ಅಮೃತವು ಮರ್ತ್ಯತ್ವವನ್ನು ಹೊಂದ ಬೇಕಾದೀತು.

(ಭಾಷ್ಯ)

೧೬೫. ಯತ್ ಸರಮಾರ್ಥಸತ್ ಅದ್ವೈತಂ ನಾಯಯಾ ಭಿದ್ಯತೇ ಹಿ ಏತತ್ ತೈಮಿರಿಕಾನೇಕಚಂದ್ರವತ್ ರಜ್ಜುಃ ಸರ್ವಧಾರಾದಿಭಿರ್ಭೇದೈರಿವ ನ ಸರ ಮಾರ್ಥತಃ ನಿರವಯವತ್ವಾತ್ ಆತ್ಮನಃ | ಸಾವಯವಂ ಹಿ ಅವಯವಾನ್ಯಥಾತ್ವೇನ ಭಿದ್ಯತೇ | ಯಥಾ ಮೃತ್ ಘಟಾದಿಭೇದೈಃ | ತಸ್ಮಾತ್ ನಿರವಯವಮ್ ಅಜಂ ನ ಅನ್ಯಥಾ ಕಥಂಚನ | ಕೇನಚಿದಪಿ ಪ್ರಕಾರೇಣ ನ ಭಿದ್ಯತೇ ಇತಿ ಅಭಿಪ್ರಾಯಃ | ತತ್ತ್ವತಃ ಭಿದ್ಯಮಾನೇ ಹಿ ಅಮೃತಮ್ ಅಜಮ್ ಅದ್ವಯಂ ಸ್ವಭಾವತಃ ಸನ್ ಮರ್ತ್ಯತಾಂ ವ್ರಜೇತ್ | ಯಥಾ ಅಗ್ನಿಃ ಶೀತತಾಮ್ | ತಚ್ಚ ಅನಿಷ್ಟಂ ಸ್ವಭಾವ ವೈಪರೀತ್ಯಗಮದಮ್ | ಸರ್ವಪ್ರಮಾಣವಿರೋಧಾತ್ | ಅಜಮವ್ಯಯಮ್ ಆತ್ಮ

1. ಅದ್ವೈತದಲ್ಲಿ ಭೇದವುಂಟಾದರೆ ಅದು ನಿಜವಾಗಿ ಅದ್ವೈತವಲ್ಲ ಎಂಬ ಯುಕ್ತಿ ಯನ್ನು ಮರೆತು ಯಾವನಾದರೂ ಹೀಗೆಂದು ಶಂಕಿಸಬಹುದು.

2. “ ಭಿದ್ಯಮಾನಮ್ ” ವಾ | ಕಾ ||

3. ‘ ಅದ್ವಯಮ್ ’ ವಾ || ; ಅದೂ ಆಗಬಹುದು.

ತತ್ತ್ವಂ ನಾಯಯೈವ ಭಿವ್ಯತೇ ನ ಪರನಾರ್ಥತಃ | ತಸ್ಮಾತ್ ನ ಪರನಾರ್ಥ ಸತ್ ದ್ವೈತಮ್ ||

(ಭಾಷ್ಯಾರ್ಥ)

ನಿಜವಾಗಿಯೂ ಇದ್ದುಕೊಂಡಿರುವ ಅದ್ವೈತವಿದೆಯಲ್ಲ. ಇದು ಪರಗಣೆ ನವರಿಗೆ (ಕಾಣುವ) ಅನೇಕ ಚಂದ್ರರಂತೆಯೂ ಹಗ್ಗವು ಹಾವು, (ನೀರಿನ) ಕೋಡಿ- ಮುಂತಾದ ವಿಶೇಷ (ರೂಪ)ಗಳಿಂದ ಭಿನ್ನವಾಗಿರುವಂತೆಯೂ ನಾಯೆಯಿಂದ ಭಿನ್ನ ವಾಗಿರುವದೇ ಹೊರತು ನಿಜವಾಗಿ (ಭಿನ್ನವಾಗಿರುವ)ದಿಲ್ಲ. ಏಕೆಂದರೆ ಆತ್ಮನು ನಿರವಯವನಾಗಿರುತ್ತಾನೆ. ಅವಯವಗಳಿಂದ ಕೂಡಿರುವ (ವಸ್ತುವೇ) ಅಲ್ಲವೆ, (ತನ್ನ) ಅವಯವಗಳು ನಾರ್ಥಕವಾದರಿಂದ ಭಿನ್ನವಾಗಿರುತ್ತದೆ? ಉದಾಹರಣೆಗೆ ಮಣ್ಣು, ಗಡಿಗೆಯೇ ಮುಂತಾದ (ರೂಪದ) ಭೇದಗಳಾಗಿ (ಭಿನ್ನವಾಗುತ್ತದೆ). ಆದ್ದರಿಂದ ನಿರವಯವನಾಗಿರುವ ಅಜವಾದ (ಬ್ರಹ್ಮವು) ಇನ್ನು ಹೇಗೂ ಯಾವ ಪ್ರಕಾರ ದಿಂದಲೂ ಬೇರ್ಪಡುವದಿಲ್ಲ-ಎಂದು ಅಭಿಪ್ರಾಯ. ಏಕೆಂದರೆ (ಅದು) ನಿಜವಾಗಿಯೇ ಭಿನ್ನವಾಗುವದಾದರೆ ಸ್ವಭಾವದಿಂದ ಅಮೃತವೂ ಅಜವೂ ಅದ್ವಯವೂ ಆಗಿರುವದು, ಬೆಂಕಿಯು ತಂಪನ್ನು ಪಡೆಯುವಂತೆ ಮರ್ತ್ಯತ್ವವನ್ನು ಹೊಂದಬೇಕಾದೀತು. ಸ್ವಭಾವವೇ ವಿರುದ್ಧವಾಗಿ ಆಗುವದು (ಯಾರಿಗೂ) ಇಷ್ಟವಲ್ಲ. ಏಕೆಂದರೆ (ಹಾಗಾಗುವದು) ನಿಲ್ಲಾ ಪ್ರವಾಣಗಳಿಗೂ ವಿರುದ್ಧವಾಗಿರುತ್ತದೆ. ಅಜವೂ, ಅನ್ಯಯವೂ, ಆಗಿರುವ ಆತ್ಮತತ್ತ್ವವು ನಾಯೆಯಿಂದಲೇ ಭಿನ್ನವಾಗಿರುತ್ತದೆಯೇ ಹೊರತು ನಿಜವಾಗಿ (ಭಿನ್ನವಾಗಿ)ರುವದಿಲ್ಲ. ಆದ್ದರಿಂದ ದ್ವೈತವು ನಿಜವಾಗಿರುವದಲ್ಲ.

ಜಾತಬ್ರಹ್ಮವಾದದಲ್ಲಿ ದೋಷ

ಅಜಾತಸ್ಯೈವ ಭಾವಸ್ಯ ಜಾತಿಮಿಚ್ಛಂತಿ ವಾದಿನಃ |

ಅಜಾತೋ ಹ್ಯಮೃತೋ ಭಾವೋ ಮರ್ತ್ಯತಾಂ ಕಥನೇಷ್ಯತಿ || ೨೦ ||

೨೦. ಅಜಾತವೇ ಆಗಿರುವ ಭಾವಕ್ಕೆ ವಾದಿಗಳು ಜಾತಿಯನ್ನು ಬಿಟ್ಟಿರುತ್ತಾರೆ. ಅಜಾತವೂ, ಅಮೃತವೂ ಆಗಿರುವ ಭಾವವು ಮರ್ತ್ಯತ್ವವನ್ನು ಹೇಗೆ ಹೊಂದಿತ್ತು?

1. ಅಮೃತವೆಂದರೆ ನಾಶವಾಗುವ ಯೋಗ್ಯತೆಯಿಲ್ಲದ್ದು. ಅಜ ಎಂದರೆ ಹುಟ್ಟಿಲ್ಲದ್ದು. ಅದ್ವಯವೆಂದರೆ ತನಗೆರಡನೆಯದಿಲ್ಲದ್ದು. ಇಂಥದಕ್ಕೆ ನಾಶವಾಗುವದೆಂಬುದು ಸಾಧ್ಯವಿಲ್ಲ.

2. ವಸ್ತುವಿನ ಸ್ವಭಾವವು ಬೇರೆಯಾಗುತ್ತದೆ ಎಂದು ಯಾವ ವಾದಿಗಳೂ ಹೇಳುವದಿಲ್ಲ.

(ಭಾಷ್ಯ)

೧೬೬. ಯೇ ತು ಪುನಃ ಕೇಚಿತ್ ಉಪನಿಷದ್ವ್ಯಾಖ್ಯಾತಾರಃ ಬ್ರಹ್ಮವಾದಿನಃ
ವಾವದೂಕಾಃ ಅಜಾತಸ್ಯೈವ ಆತ್ಮತತ್ತ್ವಸ್ಯ ಅಮೃತಸ್ಯ ಸ್ವಭಾವತಃ ಜಾತಿಮ್
ಉತ್ಪತ್ತಿಮ್ ಇಚ್ಛಂತಿ ಪರವಾರ್ಥತ ಏವ ತೇಷಾಂ ಜಾತಂ ಜೇತ್ ತದೇವ ಮರ್ತ್ಯ
ತಾಮ್ ಏಷ್ಯತಿ ಅವಶ್ಯಮ್ | ಸ ಚ ಅಜಾತಃ ಹಿ ಅಮೃತಃ ಭಾವಃ ಸ್ವಭಾವತಃ
ಸನ್ ಆತ್ಮಾ ಕಥಂ ಮರ್ತ್ಯತಾಮ್ ಏಷ್ಯತಿ ? ನ ಕಥಂಚನ ಮರ್ತ್ಯತ್ವಂ ಸ್ವಭಾವ
ವೈಪರೀತ್ಯಮ್ ಏಷ್ಯತಿ ಇತ್ಯರ್ಥಃ ||

(ಭಾಷ್ಯಾರ್ಥ)

ಆದರೆ ಉಪನಿಷತ್ತುಗಳನ್ನು ವ್ಯಾಖ್ಯಾನಮಾಡಿರುವ ಬ್ರಹ್ಮವಾದಿಗಳು
ಕೆಲವರು ವಾದಿಗಳು! ಅಜಾತವೇ ಆಗಿರುವ ಆತ್ಮತತ್ತ್ವಕ್ಕೆ ಸ್ವಭಾವದಿಂದ ಅಮೃತ
ವಾಗಿರುವ (ಆತ್ಮತತ್ತ್ವಕ್ಕೆ) ಜಾತಿಯನ್ನು ಎಂದರೆ ನಿಜವಾಗಿಯೇ ಹುಟ್ಟನ್ನು
ಒಪ್ಪಿರುವರಲ್ಲ, ಅವರ (ಮತದಲ್ಲಿ) ಹುಟ್ಟಿದ್ದಾದರೆ ಅದೇ ಅವಶ್ಯವಾಗಿ ಮರ್ತ್ಯತ್ವ
ವನ್ನು ಹೊಂದಿಯೇ ತೀರುವರು. ಆ ಅಜಾತವಾಗಿ ಅಮೃತವಾಗಿರುವ ಸ್ವಭಾವದಿಂದ
ಸದ್ರೂಪನಾಗಿರುವ ಆತ್ಮನು ಹೇಗೆ ಮರ್ತ್ಯತ್ವವನ್ನು ಹೊಂದಿಯಾನು? ಮರ್ತ್ಯತ್ವ
ನೆಂಬ ವಿರುದ್ಧ ಸ್ವಭಾವವನ್ನು ಹೇಗೂ ಹೊಂದಲಾರನು ಎಂದು ಅರ್ಥ.

ನ ಭವತ್ಯಮೃತಂ ಮರ್ತ್ಯಂ ನ ಮರ್ತ್ಯಮಮೃತಂ ತಥಾ |

ಪ್ರಕೃತೇರನ್ಯಥಾಭಾವೋ ನ ಕಥಂಚಿದ್ಭವಿಷ್ಯತಿ || ೨೧ ||

೨೧. ಅಮೃತವು ಮರ್ತ್ಯವಾಗುವದಿಲ್ಲ. ಹಾಗೂ ಮರ್ತ್ಯವು
ಅಮೃತ(ವಾಗುವ)ದಿಲ್ಲ. ಪ್ರಕೃತಿಗೆ ಅನ್ಯಥಾಭಾವವು ಹೇಗೂ ಆಗಲಾರದು.

(ಭಾಷ್ಯ)

೧೬೭. ಯಸ್ಮಾತ್ ನ ಭವತಿ ಅಮೃತಂ ಮರ್ತ್ಯಂ ಲೋಕೇ | ನಾಪಿ
ಮರ್ತ್ಯಮ್ ಅಮೃತಂ ತಥಾ | ತತಃ ಪ್ರಕೃತೇಃ ಸ್ವಭಾವಸ್ಯ ಅನ್ಯಥಾಭಾವಃ ಸ್ವತಃ
ಪ್ರಚ್ಯುತಿಃ ನ ಕಥಂಚಿತ್ ಭವಿಷ್ಯತಿ | ಅಗ್ನೇರಿವ ಔಷ್ಣ್ಯಸ್ಯ ||

1. ವಾದಿನಃ ಎಂಬುದನ್ನೂ ಬರೆದು ಭಾಷ್ಯಕಾರರು ವಾವದೂಕಾಃ ಎಂಬ ಅರ್ಥ
ವನ್ನು ಬರೆದಿರುವರೋ ಮೂಲದ ಮಾತನ್ನು ಬಿಟ್ಟೇ ಇರುವರೋ ಹೇಳುವದಕ್ಕೆ ಬರುವ
ದಿಲ್ಲ. ಇದರಂತೆ ಭಾವಸ್ಯ ಎಂಬ ಮಾತೂ ಬಿಟ್ಟಿದೆ.

2. “ ಆತ್ಮನು ಸ್ವಭಾವದಿಂದ ಅಜಾತನೂ ಅಮೃತನಾಗಿದ್ದು ಕೊಂಡಿರುವವನಾಗಿದ್ದು
ಕೊಂಡು ಹೇಗೆ.....” ಎಂದೂ ಕನ್ನಡಿಪಬಹುದು.

(ಭಾಷ್ಯಾರ್ಥ)

ಏಕೆಂದರೆ ಲೋಕದಲ್ಲಿ ಅಮೃತವಾದದ್ದು¹ ಮರ್ತ್ಯವಾಗುವದಿಲ್ಲ, ಹಾಗೂ ಮರ್ತ್ಯವಾದದ್ದು² ಅಮೃತವೂ ಆಗುವದಿಲ್ಲ. ಆದ್ದರಿಂದ ಪ್ರಕೃತಿಗೆ ಎಂದರೆ ಸ್ವಭಾವಕ್ಕೆ ಅನ್ಯಥಾಭಾವವು³, ತನ್ನ (ಸ್ವರೂಪ)ದಿಂದ ಜಾರುವದು ಹೇಗೂ ಆಗಲಾರದು, ಬೆಂಕಿಗೆ ಬಿಸಿಯು ಹೇಗೆ (ತಪ್ಪಲೇ ಆರದೋ ಹಾಗೆ)

**ಸ್ವಭಾವೇನಾಮೃತೋ ಯಸ್ಯ ಭಾವೋ ಗಚ್ಛತಿ ಮರ್ತ್ಯತಾಮ್ |
ಕೃತಕೇನಾಮೃತಸ್ತಸ್ಯ ಕಥಂ ಸ್ಥಾಸ್ಯತಿ ನಿಶ್ಚಲಃ || ೨೨ ||**

೨೨. ಯಾವನ (ಮತದಲ್ಲಿ) ಸ್ವಭಾವದಿಂದ ಅಮೃತವಾದ ಭಾವವು ಮರ್ತ್ಯತ್ವವನ್ನು ಹೊಂದುವದೋ, ಅವನ (ಮತದಲ್ಲಿ) ಕೃತಕವಾಗಿ ಅಮೃತವಾದದ್ದು ನಿಶ್ಚಲವಾಗಿ ಹೇಗೆ ನಿಲ್ಲುವದು ?

(ಭಾಷ್ಯ)

೧೬೮. ಯಸ್ಯ ಪುನರ್ವಾದಿನಃ ಸ್ವಭಾವೇನ ಅಮೃತಃ ಭಾವಃ ಮರ್ತ್ಯತಾಂ ಗಚ್ಛತಿ ಪರಮಾರ್ಥತಃ ಜಾಯತೇ, ತಸ್ಯ ಪ್ರಾಕ್ ಉತ್ಪತ್ತೇಃ ಸ ಭಾವಃ ಸ್ವಭಾವತಃ ಅಮೃತಃ ಇತಿ ಪ್ರತಿಜ್ಞಾ ಮೃಷೈವ | ಕಥಂ ತರ್ಹಿ ? ಕೃತಕೇನ ಅಮೃತಃ ತಸ್ಯ ಸ್ವಭಾವಃ ಕೃತಕೇನ ಅಮೃತಃ | ಸ ಕಥಂ ಸ್ಥಾಸ್ಯತಿ ನಿಶ್ಚಲಃ ಅಮೃತಸ್ವಭಾವತಯಾ ? ನ ಕಥಂಚಿತ್ ಸ್ಥಾಸ್ಯತಿ | ಆತ್ಮಜಾತಿನಾದಿನಃ ಸರ್ವಥಾ⁴ ಅಜಂ ನಾಮ ನಾಸ್ತೈವ, ಸರ್ವಮೇತತ್ ಮರ್ತ್ಯಮ್ | ಆತಃ ಅಸಿಮೋಕ್ಷಪ್ರಸಂಗಃ ಇತ್ಯಭಿಪ್ರಾಯಃ |

(ಭಾಷ್ಯಾರ್ಥ)

ಆದರೆ ಯಾವ ನಾದಿಯು (ಮತದಲ್ಲಿ) ಸ್ವಭಾವದಿಂದ ಅಮೃತವಾಗಿರುವ ಭಾವವು ಮರ್ತ್ಯತ್ವವನ್ನು ಹೊಂದುತ್ತದೆಯೋ, ನಿಜವಾಗಿ ಹುಟ್ಟುತ್ತದೆಯೋ⁵ ಆತನೇ

1. ಸ್ವಭಾವದಿಂದ ನಾಶವಾಗತಕ್ಕದ್ದಲ್ಲದ್ದು.
2. ನಾಶವಾಗುವ ಸ್ವಭಾವವುಳ್ಳದ್ದು.
3. ಮತ್ತೊಂದು ಸ್ವರೂಪವನ್ನು ಪಡೆಯುವದು, ಮಾರ್ಪಡು.
4. " ಸರ್ವದಾ" ಅ|| ಕಾ|| ಮೈ||
5. ನಿಜವಾಗಿ ಹುಟ್ಟುವದನ್ನು ಇಲ್ಲಿ ಖಂಡಿಸಿದೆ, ಮಾಯೆಯಿಂದ ಹುಟ್ಟುವದನ್ನಲ್ಲ.

(ಮತದಲ್ಲಿ) ಹುಟ್ಟುವದಕ್ಕೆ ಮೊದಲು ಆ ವಸ್ತು ಸ್ವಭಾವದಿಂದ ಅಮೃತ(ವಾಗಿರುತ್ತದೆ) ಎಂಬ ಪ್ರತಿಜ್ಞೆಯು ಸುಳ್ಳೇ. ಮತ್ತೇನೆಂದರೆ ಕೃತಕವಾಗಿ ಅಮೃತವು, ಅದರ ಸ್ವಭಾವವು ಕೃತಕವಾಗಿ¹ ಅಮೃತವಾಗಿರುತ್ತದೆ. ಅದು ನಿಶ್ಚಲವಾಗಿ ಅಮೃತಸ್ವಭಾವದಿಂದ ಹೇಗೆ ನಿಂತುಕೊಳ್ಳುವದು? ಹೇಗೂ ನಿಂತುಕೊಳ್ಳಲಾರದು. ಆತ್ಮನಿಗೆ ಹುಟ್ಟು (ಉಂಟೆಂಬ)ವಾದಿಯ (ಮತದಲ್ಲಿ) ಹೇಗೂ ಅಜನೆಂಬುದು ಇಲ್ಲವೇ ಇಲ್ಲ. ಇದೆಲ್ಲವೂ ಮರ್ತ್ಯವೇ. ಆದ್ದರಿಂದ (ಈ ಮತದಲ್ಲಿ) ಮೋಕ್ಷವೇ ಇಲ್ಲವೆಂದಾಗುವದು ಎಂದು ಅಭಿಪ್ರಾಯ.

ಅಜಾತಿನಾದದಲ್ಲಿ ಸೃಷ್ಟಿಶ್ರುತಿಯ ತಾತ್ಪರ್ಯ

(ಭಾಷ್ಯ)

೧೬೯. ನನು ಅಜಾತಿನಾದಿನಃ ಸೃಷ್ಟಿಸ್ಪ್ರತಿಪಾದಿಕಾ ಶ್ರುತಿಃ ನ ಸಜ್ಜಚ್ಛತೇ | ಬಾಧಮ್, ವಿದ್ಯತೇ ಸೃಷ್ಟಿಸ್ಪ್ರತಿಪಾದಿಕಾ ಶ್ರುತಿಃ | ಸಾ ತು ಅನ್ಯಪರಾ | “ಉಪಾಯಃ ಸೋಽನತಾರಾಯ.” (೩-೧೫) ಇತಿ ಅನೋಚಾಮ | ಇದಾನೀಮ್ ಉಕ್ತೇಽಪಿ ಪರಿಹಾರೇ ಪುನಶ್ಚೋದ್ಯಪರಿಹಾರೌ ವಿನಕ್ರಿತಾರ್ಥಂ ಪ್ರತಿ ಸೃಷ್ಟಿಶ್ರುತ್ಯಕ್ಷರಾಣಾಮ್ ಆನುಲೋಮ್ಯವಿರೋಧಶಙ್ಕಾನಾತ್ರಪರಿಹಾರಾರ್ಥೌ ||

(ಭಾಷ್ಯಾರ್ಥ)

(ಆಕ್ಷೇಪ):— (ಯಾವದೂ) ಹುಟ್ಟುವದಿಲ್ಲವೆಂಬ ವಾದಿಯ (ಮತದಲ್ಲಿ) ಸೃಷ್ಟಿಯನ್ನು ಹೇಳುವ ಶ್ರುತಿಗೆ (ಪ್ರಾಮಾಣ್ಯವು) ಹೊಂದುವದಿಲ್ಲವಲ್ಲ!

(ಪರಿಹಾರ):—ನಿಜ, ಸೃಷ್ಟಿಯನ್ನು ಹೇಳುವ ಶ್ರುತಿ(ಯೂ) ಇದೆ. ಆದರೆ ಅವಕ್ಕೆ ತಾತ್ಪರ್ಯವು ಬೇರೆ. ಅದು ತತ್ತ್ವವನ್ನು (ಮೆಲ್ಲಗೆ) ತಂದು ತಿಳಿಸುವದಕ್ಕೆ ಉಪಾಯವೆಂದು (ಹಿಂದೆ ೩-೧೫ರಲ್ಲಿ) ಹೇಳಿರುತ್ತೇನೆ.

ಹೀಗೆ ಪರಿಹಾರವನ್ನು ಹೇಳಿದ್ದರೂ ಈಗ ಮತ್ತೆ ಆಕ್ಷೇಪಪರಿಹಾರಗಳನ್ನು (ಇಲ್ಲಿ ಹೇಳಿರುವದು) (ನೀವು) ಹೇಳಬೇಕೆಂದಿರುವ (ಅಜಾತಿಯೆಂಬ) ವಿಷಯಕ್ಕೆ ಸೃಷ್ಟಿಶ್ರುತಿಯ ಅಕ್ಷರಗಳು ಹೊಂದುಗೆಯಾಗದೆ ವಿರುದ್ಧವಾಗಿರುವವಲ್ಲ!— ಎಂಬ ಶಂಕೆಯನ್ನು ನಾತ್ರ ಪರಿಹರಿಸುವದಕ್ಕೆ.

1. ತೋರಿಕೆಯಿಂದ; ಪರಮಾರ್ಥವಾಗಿ ಅದು ಮರ್ತ್ಯವೇ—

2. “ ಸಜ್ಜಚ್ಛತೇ ಪ್ರಾಮಾಣ್ಯಮ್ ” ಎಂಬ ಅ|| ಕಾ|| ಪಾಠದಲ್ಲಿ “ ಪ್ರಾಮಾಣ್ಯಮ್ ” ಬೇಕಾಗಿಲ್ಲ.

**ಭೂತತೋಃಭೂತತೋ ವಾಪಿ ಸೃಜ್ಯಮಾನೇ ಸಮಾ ಶ್ರುತಿಃ |
ನಿಶ್ಚಿತಂ ಯುಕ್ತಿಯುಕ್ತಂ ಚ ಯತ್ ತದ್ಭವತಿ ನೇತರತ್ || ೨೩ ||**

೨೩. ಭೂತವಾಗಿ ಅಥವಾ ಅಭೂತವಾಗಿ ಸೃಷ್ಟಿಯಾಗಿದ್ದರೂ ಶ್ರುತಿಯು ಸಮವಾಗಿರುತ್ತದೆ. ಯಾವುದು ನಿಶ್ಚಿತವಾಗಿಯೂ ಯುಕ್ತಿಯುಕ್ತವಾಗಿಯೂ (ಇರುವದೋ) ಅದು ಆಗುವದೇ ಹೊರತು ಉಳಿದದ್ದು (ಆಗುವ)ದಿಲ್ಲ.

(ಭಾಷ್ಯ)

೧೭೦. ಭೂತತಃ ಪರನಾರ್ಥತಃ ಸೃಜ್ಯಮಾನೇ ವಸ್ತುನಿ ಅಭೂತತೋ ಮಾಯಯಾ ವಾ ಮಾಯಾವಿನಾ ಇವ ಸೃಜ್ಯಮಾನೇ ವಸ್ತುನಿ ಸಮಾ ತುಲ್ಯಾ ಸೃಷ್ಟಿಶ್ರುತಿಃ | ನನು ಗೌಣಮುಖ್ಯಯೋಃ ಮುಖ್ಯೇ ಶಬ್ದಾರ್ಥಪ್ರತಿಪತ್ತಿಃ ಯುಕ್ತಾ | ನ | ಅನ್ಯಥಾ ಸೃಷ್ಟೇಃ ಅಪ್ರಸಿದ್ಧತ್ವಾತ್ | ನಿಷ್ಪ್ರಯೋಜನತ್ವಾಚ್ಚ ಇತಿ ಅಪೋಚಾಮ | ಅವಿದ್ಯಾ (ಸೃಷ್ಟಿ) ವಿಷಯೈವ ಸರ್ವಾ ಗೌಣೇ ಮುಖ್ಯಾ ಚ ಸೃಷ್ಟಿಃ ನ ಪರನಾರ್ಥತಃ | “ ಸಬಾಹ್ಯಾಭ್ಯಂತರೋ ಡ್ಯಜಃ ” (ಮುಂ. ೨-೧-೨) ಇತಿ ಶ್ರುತೇಃ | ತಸ್ಮಾತ್ ಶ್ರುತ್ಯಾ ನಿಶ್ಚಿತಂ ಯತ್ ಏಕಮೇವಾದ್ವಿತೀಯಮ್, ಅಜಮ್, ಅಸ್ಮುತಮ್-ಇತಿ | ಯುಕ್ತಿಯುಕ್ತಂ ಚ ಯುಕ್ತಾ ಚ ಸಮುನ್ಮಂ ತದೇವ ಇತಿ ಅಪೋಚಾಮ ಪೂರ್ವೋಗ್ರಸ್ಥೈಃ | ತದೇವ ಶ್ರುತ್ಯರ್ಥೋ ಭವತಿ ನೇತರತ್ ಕದಾಚಿದಪಿ ||

(ಭಾಷ್ಯಾರ್ಥ)

ಭೂತವಾಗಿ ಎಂದರೆ ನಿಜವಾಗಿ ವಸ್ತುವು ಸೃಷ್ಟಿಯಾಗಲಿ ಅಭೂತವಾಗಿ ಎಂದರೆ ಮಾಯಾವಿಯಿಂದ ಆಗುವಂತೆ ಮಾಯೆಯಿಂದ ವಸ್ತುಸೃಷ್ಟಿಯಾಗಲಿ, (ಎರಡರಲ್ಲಿಯೂ) ಸೃಷ್ಟಿಶ್ರುತಿಯು ಸಮವಾಗಿರುವದು, ಒಂದೇ ಆಗಿರುವದು.

(ಆಕ್ಷೇಪ):—ಗೌಣಮುಖ್ಯಗಳಲ್ಲಿ, ಮುಖ್ಯ(ವಾದ ಅರ್ಥದಲ್ಲಿಯೇ) ಶಬ್ದಾರ್ಥವೆಂದು ತಿಳಿಯುವದು ಯುಕ್ತವಲ್ಲವೆ ?

(ಸಮಾಧಾನ):—ಹಾಗಲ್ಲ. ಏಕೆಂದರೆ ಬೇರೆಯ ಬಗೆಯ ಸೃಷ್ಟಿಯೇ ಇಲ್ಲ; (ಸೃಷ್ಟಿಶ್ರುತಿಗೆ ಆ ಪಕ್ಷದಲ್ಲಿ) ಯಾವ ಪ್ರಯೋಜನವೂ ಇಲ್ಲ ಎಂದು (ಹಿಂದೆ ಗ್ರಹಿಸೆಯ

1. ಶಾ. ಭಾ. ೩-೨-೧ “ ಮುಖ್ಯಗೌಣಯೋಃ ಮುಖ್ಯೇ ಕಾರ್ಯಸಂಪ್ರತ್ಯಯಃ ”
2. ಮಾಯಿಕವಲ್ಲದ ಮುಖ್ಯ ಸೃಷ್ಟಿ ಇದ್ದರೆತಾನೆ ನಾವು ಹೇಳುವದು ಗೌಣವಾದೀತು ?

ಕಾರಿಕೆಯಲ್ಲಿ) ಹೇಳಿರುತ್ತೇವೆ. ಗೌಣಸೃಷ್ಟಿ, ಮುಖ್ಯಸೃಷ್ಟಿ-ಎಲ್ಲವೂ ಅವಿದ್ಯಾ ವಿಷಯವಾದದ್ದೇ ಹೊರತು ನಿಜವಾದದ್ದಲ್ಲ. “ಹೊರಗೂ ಒಳಗೂ ಜನ್ಮವಿಲ್ಲದವನು” (ಮುಂ. ೨-೧-೨) ಎಂಬ ಶ್ರುತಿಯ (ಪ್ರಮಾಣ)ದಿಂದ (ಹೀಗೆಂದು ಸಿದ್ಧವಾಗುವದು). ಆದ್ದರಿಂದ ಯಾವದು “ಎರಡನೆಯದಿಲ್ಲದ ಒಂದೇ” “ಜನ್ಮರಹಿತವಾದದ್ದು” “ಅಮೃತವಾದದ್ದು” ಎಂದು ಶ್ರುತಿಯಿಂದ ನಿಶ್ಚಿತವಾಗಿರುವದೋ (ಯಾವದು) ಯುಕ್ತಿಯುಕ್ತವೂ (ಆಗಿರುವದೋ)-ಯುಕ್ತಿಯಿಂದ ಕೂಡಿರುವದು ಅದೇ ಎಂದು ಹಿಂದಿನ ಶ್ಲೋಕಗಳಲ್ಲಿ¹ ಹೇಳಿರುತ್ತೇವೆ-ಅದೇ² ಶ್ರುತ್ಯರ್ಥವಾಗುವದೇ ಹೊರತು ಮತ್ತೊಂದು ಎಂದಿಗೂ (ಶ್ರುತ್ಯರ್ಥವಾಗ)ಲಾರದು.

(ಭಾಷ್ಯ)

೧೭೧. ಕಥಂ ಶ್ರುತಿನಿಶ್ಚಯಃ ಇತಿ ? ಆಹ—

(ಭಾಷ್ಯಾರ್ಥ)

ಶ್ರುತಿಯ ನಿಶ್ಚಯವು ಹೇಗೆ ?—ಎಂದರೆ (ಕಾರಿಕಾಕಾರರು) ಹೇಳುತ್ತಾರೆ.

ನೇಹ ನಾನೇತಿ ಚಾನ್ನಾ ಯಾದಿನ್ದೋ ಮಾಯಾಭಿರತ್ಯಪಿ |

ಅಜಾಯಮಾನೋ ಬಹುಧಾ ಮಾಯಯಾ ಜಾಯತೇ ತು ಸಃ||೨೪||

೨೪. “ಇಲ್ಲಿ ನಾನು ಇಲ್ಲ” ಎಂಬ ಅನ್ನಾಯದಿಂದಲೂ “ಇಂದ್ರನು ಮಾಯೆಗಳಿಂದ” ಎಂಬ ಶಾಸ್ತ್ರದಿಂದಲೂ ಹುಟ್ಟದೆ ಇರುವನಾಗಿಯೇ ಅವನು ಬಹು ಪ್ರಕಾರವಾಗಿ ಮಾಯೆಯಿಂದಲೇ ಹುಟ್ಟುವನು.

(ಭಾಷ್ಯ)

೧೭೨. ಯದಿ ಹಿ ಭೂತತ ಏವ ಸೃಷ್ಟಿಃ ಸ್ಯಾತ್, ತತಃ ಸತ್ಯಮೇವ ನಾನಾ ವಸ್ತು ಇತಿ ತದಭಾವಪ್ರದರ್ಶನಾರ್ಥಮ್³ ಅನ್ನಾಯಃ ನ ಸ್ಯಾತ್ | ಅಸ್ತಿ ಚ “ನೇಹ ನಾನಾಸ್ತಿ ಕಿಂಚನ” (ಕ. ೨-೧-೧೧) ಇತ್ಯಾದಿರಾನ್ನಾಯಃ ದ್ವೈತಭಾವ ಪ್ರತಿಷೇಧಾರ್ಥಃ | ತಸ್ಮಾತ್ ಆತ್ಮೈಕತ್ವಪ್ರತಿಪತ್ತ್ಯರ್ಥ ಕಲ್ಪಿತಾ ಸೃಷ್ಟಿಃ ಅಭೂ

1. ಆಕಾಶದೃಷ್ಟಾಂತದ ಕಾರಿಕೆಗಳಲ್ಲಿ

2. ಜನ್ಮರಹಿತವಾದ ಅದ್ವೈತತ್ವವೇ-

3. ‘ಶ್ರುದರ್ಶನಾರ್ಥಃ’ ವಾ||

ತೈವ ಪ್ರಾಣಸಂವಾದವತ್ | “ ಇನ್ದೋ ಮಾಯಾಭಿಃ ” (ಬೃ. ೨-೫-೧೯) ಇತಿ ಅಭೂತಾರ್ಥಪ್ರತಿಸಾದಕೇನ ಮಾಯಾಶಬ್ದೇನ ವ್ಯಪದೇಶಾತ್ | ನನು ಪ್ರಜ್ಞಾ ವಚನೋ ಮಾಯಾಶಬ್ದಃ | ಸತ್ಯಮ್ | ಇನ್ದ್ರಿಯಪ್ರಜ್ಞಾಯಾ ಅವಿದ್ಯಾಮಯ ತ್ವೇನ ಮಾಯಾತ್ವಾಭ್ಯುಪಗಮಾತ್ ಅದೋಷಃ | ಮಾಯಾಭಿಃ ಇನ್ದ್ರಿಯ ಪ್ರಜ್ಞಾಭಿಃ ಅವಿದ್ಯಾರೂಪಾಭಿಃ ಇತ್ಯರ್ಥಃ | “ ಅಜಾಯಮಾನೋ ಬಹುಧಾ ವಿಜಾಯತೇ ” (ತೈ. ಆ. ೩-೧೩) ಇತಿ ಶ್ರುತೇಃ | ತಸ್ಮಾತ್ ಮಾಯಯೈವ ಜಾಯತೇ ಸಃ | ತುಶಬ್ದಃ ಅವಧಾರಣಾರ್ಥಃ ‘ಮಾಯಯೈವ’ ಇತಿ | ನ ಹಿ ಅಜಾಯ ಮಾನತ್ವಂ ಬಹುಧಾ ಜನ್ಮ ಚ ಏಕತ್ರ ಸಮ್ಭವತಿ | ಅಗ್ನಾವಿವ ಶೈತ್ಯಮ್ ಔಷ್ಣ್ಯಂ ಚ | ಫಲವತ್ತ್ವಾಚ್ಚ ಆತ್ಮೈಕತ್ವದರ್ಶನಮೇವ ಶ್ರುತಿಸ್ತಿತೋಽರ್ಥಃ | “ತತ್ರ ಕೋ ಮೋಹಃ ಕಃ ಶೋಕಃ ಏಕತ್ವಮನುಸರ್ಮಣಃ ” (ಈ ೭) ಇತ್ಯಾದಿ ಮನ್ತ್ರವರ್ಣಾತ್, ” ಮೃತ್ಯೋಃ ಸ ಮೃತ್ಯುನಾಸ್ತೋತಿ ” (ಕ. ೩-೧ ೧೦) ಇತಿ ನಿಂದಿತತ್ವಾಚ್ಚ ಸೃಷ್ಟಾಭಿಧೇದದೃಷ್ಟೇಃ ||

(ಭಾಷ್ಯಾರ್ಥ)

ಏಕೆಂದರೆ ನಿಜವಾಗಿಯೂ ಸೃಷ್ಟಿಯಾಗಿರುವುದಾದರೆ ಆಗ ಭೇದಭೇದಿಯ (ರೂಪದ) ವಸ್ತು ಸತ್ಯವೇ ಆಗುವದರಿಂದ ಅದು ಇಲ್ಲ ಎಂದು ತಿಳಿಸುವದಕ್ಕಾಗಿ ಶಾಸ್ತ್ರವು ಇರುತ್ತಿರಲಿಲ್ಲ. ಆದರೆ ಇಲ್ಲಿ “ ಒಂದಿಷ್ಟೂ ನಾನಾತ್ವವಿರುವದಿಲ್ಲ ” (ಕ. ೨-೧-೧೧) ಎಂದು ಧೈಯವಸ್ತುವನ್ನು ಅಲ್ಲಗಳೆಯುವದಕ್ಕಾಗಿ (ಪೊರಟಿರುವ) ಶಾಸ್ತ್ರವು ಇದೆ. ಆದ್ದರಿಂದ ಪ್ರಾಣಸಂವಾದದಂತೆ ಸೃಷ್ಟಿಯೂ, ಆತ್ಮೈಕತ್ವವನ್ನು ತಿಳಿಯುವದಕ್ಕೆ (ಉಪಾಯವಾಗಿ) ಕಲ್ಪಿತವಾಗಿದೆ, ನಿಜವಲ್ಲವೇ ಅಲ್ಲ. “ ಇಂದ್ರನು ಮಾಯೆಗಳಿಂದ (ಬಹುರೂಪನಾಗಿ ತೋರುತ್ತಾನೆ) ” (ಬೃ. ೨-೫-೧೯) ಎಂದು (ನಿಜವಾಗಿ) ಇಲ್ಲದ ವಸ್ತುವನ್ನು ತಿಳಿಸುವ “ ಮಾಯಾ ” ಎಂಬ ಶಬ್ದದಿಂದ (ಸೃಷ್ಟಿಯನ್ನು ಶ್ರುತಿಯಲ್ಲಿ) ಕರೆದಿರುತ್ತದೆ.

(ಆಕ್ಷೇಪ):—ಮಾಯಾ ಎಂಬ ಮಾತಿಗೆ ಪ್ರಜ್ಞೆ ಎಂದು ಅರ್ಥವಲ್ಲವೆ ?

(ಪರಿಹಾರ):—ನಿಜ. ಇಂದ್ರಿಯದ ಅರಿವು ಅವಿದ್ಯಾಮಯವಾಗಿರುವದರಿಂದ (ಇದು) ಇದು ಮಾಯೆ ಎಂದು (ನಾವು) ಒಪ್ಪಿರುವದರಿಂದ (ಇದರಲ್ಲಿ ಏನೂ)

1. ಯಾಕೂರ ನಿಘಂಟುವಿನಲ್ಲಿ ‘ ಮಾಯಾ ’ ಎಂಬ ಶಬ್ದವನ್ನು ಜ್ಞಾನದ ಹೆಸರುಗಳಲ್ಲಿ ಒಂದಾಗಿ ಹೇಳಿದೆ.
2. ತಪ್ಪುತಿಳಿವಳಿಕೆಯಾಗಿರುವದರಿಂದ, ಪರಮಾರ್ಥದಲ್ಲಿಲ್ಲದ ಭೇದವನ್ನು ತಿಳಿಸುವದರಿಂದ.

ತಪ್ಪಿಲ್ಲ. ವಾಯುಗಳಿಂದ ಎಂದರೆ ಅವಿದ್ಯಾರೂಪವಾದ ಇಂದ್ರಿಯದ ಅರಿವುಗಳಿಂದ ಎಂದರ್ಥ¹ “ ಹುಟ್ಟಿದೆ ಇರುವವನಾಗಿ ಬಹುಪ್ರಕಾರದಿಂದ ಹುಟ್ಟುತ್ತಾನೆ ” (ಶ್ರೈ. ಆ. ೩-೧೩) ಎಂಬ ಶ್ರುತಿಯ (ಪ್ರಮಾಣ)ದಿಂದ (ಇದು ಸಿದ್ಧವಾಗುತ್ತದೆ). ಆದ್ದರಿಂದ ವಾಯುಯಿಂದಲೇ ಅವನು ಹುಟ್ಟುತ್ತಾನೆ. (ಕಾರಿಕೆಯಲ್ಲಿರುವ) ತುಶಬ್ದವು ‘ವಾಯುಯಿಂದಲೇ’ ಎಂದು ಒತ್ತಿಹೇಳುವದಕ್ಕಾಗಿ (ಬಂದಿರುತ್ತದೆ). ಏಕೆಂದರೆ ಹುಟ್ಟಿದಿರುವುದೂ ಬಹುಪ್ರಕಾರವಾಗಿ ಹುಟ್ಟುವುದೂ, ಬೆಂಕಿಯಲ್ಲಿ ತಂಪೂ ಬಿಸಿಯೂ ಹೇಗೆ (ಇರುವುದು ಹೊಂದಲಾರದೋ ಹಾಗೆ ಎರಡೂ) ಒಂದರಲ್ಲಿಯೇ ಹೊಂದಲಾರದು². ಆತ್ಮೈಕತ್ವದರ್ಶನಕ್ಕೆ ಫಲವನ್ನು (ಹೇಳಿರುವದರಿಂದಲೂ³ ಇದೇ) ಶ್ರುತಿನಿಶ್ಚಿತವಾದ ಅರ್ಥವು. “ ಏಕತ್ವವನ್ನು ಕಂಡುಕೊಂಡಾತನಿಗೆ ಅಲ್ಲಿ ಯಾವ ಮೋಹವು, ಯಾವ ಶೋಕವು? “ (ಈ. ೭) ಎಂದು ಮುಂತಾಗಿ ಮಂತ್ರವರ್ಣ (ವಿರುವ)ದರಿಂದ (ಈ ಜ್ಞಾನಕ್ಕೆ ಫಲವತ್ತವು ಸಿದ್ಧವಾಗಿರುತ್ತದೆ). “ (ಯಾವನು ಇಲ್ಲಿ ನಾನಾತ್ವವಿದ್ದಂತೆ ಕಾಣುವನೋ) ಅವನು ಮೃತ್ಯುವಿನಮೇಲೆ ಮೃತ್ಯುವನ್ನು ಪಡೆಯುತ್ತಾನೆ ” (ಕ. ೨-೧-೧೦) ಎಂದು ಸೃಷ್ಟಿಯೇ ಮುಂತಾದ ಭೇದದೃಷ್ಟಿಯನ್ನು ನಿಂದಿಸಿರುವದರಿಂದಲೂ⁴ (ಇದೇ ಶ್ರುತಿಯ ನಿಶ್ಚಯವೆಂದು ಏರ್ಪಡುತ್ತದೆ).

ಸಮ್ಭೂತೇರಪವಾದಾಚ್ಚ ಸಮ್ಭವಃ ಪ್ರತಿಷಿದ್ಧತೇ |

ಕೋ ನ್ನೇನಂ ಜನಯೇದಿತಿ ಕಾರಣಂ ಪ್ರತಿಷಿದ್ಧತೇ || ೨೫ ||

೨೫. ಸಂಭೂತಿಯನ್ನು ಅಲ್ಲಗಳೆದಿರುವದರಿಂದಲೂ ಸಂಭವವನ್ನು ಇಲ್ಲವೆಂದಿರುತ್ತದೆ. “ ಈತನನ್ನು ಯಾರುತಾನೆ ಹುಟ್ಟಿಸಿಯಾನು? ” ಎಂದು ಕಾರಣವನ್ನು ಇಲ್ಲವೆಂದಿರುತ್ತದೆ.

(ಭಾಷ್ಯ)

೧೨೩. “ ಅನ್ಹಂ ತಮಃ ಪ್ರವಿಶಂತಿ ಯೇ ಸಮ್ಭೂತಿಮುಪಾಸತೇ ” (ಈ. ವಾ. ೯) ನ ಹಿ ಪರಮಾರ್ಥತಃ ಸಮ್ಭೂತಾಯಾಂ ಸಮ್ಭೂತೌ ತದಪವಾದಃ

1. ಅತ್ಮನು ಇಂದ್ರಿಯದರಿವುಗಳಿಂದ ಬಹುಪ್ರಕಾರವಾಗಿ ಕಾಣುತ್ತಾನೆ, ಎಂದು ಶ್ರುತಿಯ ಅರ್ಥ.
2. ಆದ್ದರಿಂದ ಹುಟ್ಟುವುದು ಪರಮಾರ್ಥವಲ್ಲ.
3. ಫಲವುಳ್ಳ ಶ್ರುತಿಗೆ ಫಲವನ್ನು ಹೇಳದಿರುವ ವಾಕ್ಯವು ಅಂಗವೆಂಬುದು ಮೀಮಾಂಸಕರ ಯುಕ್ತಿ; ಏಕತ್ವಕ್ಕೆ ಫಲವಿದೆ, ಸೃಷ್ಟಿಗೆ ಫಲವಿಲ್ಲ. ಆದ್ದರಿಂದ ಸೃಷ್ಟಿವಾಕ್ಯವು ಏಕತವಾಕ್ಯಕ್ಕೆ ಅಂಗವಾಯಿತು.
4. ನಾನಾತ್ವವನ್ನು ನಿಂದಿಸಿರುವದರಿಂದ ಅದು ಶ್ರುತ್ಯರ್ಥವಾಗಲಾರದು.
5. ‘ ಪರಮಾರ್ಥಸದ್ಭೂತಾಯಾಂ ’ ವಾ||

ಉಪಪದ್ಯತೇ | ನನು ವಿನಾಶೇನ ಸಮ್ಭುತೇಃ ಸಮುಚ್ಚಯವಿದ್ಯರ್ಥಃ ಸಮ್ಭುತ್ಯಪ
 ನಾದಃ | ಯಥಾ “ ಅನಂ ತಮಃ ಪ್ರವಿಶಂತಿ ಯೇಽನಿದ್ಯಾನುಮಾಸತೇ ”
 (ಈ. ಮಾ. ೧೨) ಇತಿ | ಸತ್ಯಮೇವ ದೇವತಾದರ್ಶನಸ್ಯ ಸಮ್ಭುತವಿಷಯಸ್ಯ
 ವಿನಾಶಶಬ್ದವಾಚ್ಯಸ್ಯ ಚ! ಕರ್ಮಣಃ ಸಮುಚ್ಚಯವಿಧಾನಾರ್ಥಃ ಸಮ್ಭುತ್ಯಪನಾದಃ |
 ತಥಾಪಿ ವಿನಾಶಾಖ್ಯಸ್ಯ ಕರ್ಮಣಃ ಸ್ವಾಭಾವಿಕಾಜ್ಞಾನಪ್ರವೃತ್ತಿರೂಪಸ್ಯ ಮೃತ್ಯೋಃ
 ಅತಿತರಣಾರ್ಥತ್ವಮತ್ ದೇವತಾದರ್ಶನಕರ್ಮಸಮುಚ್ಚಯಸ್ಯ ಪುರುಷಸಂಸ್ಕಾರಾ
 ರ್ಥಸ್ಯ ಕರ್ಮಫಲರಾಗಪ್ರವೃತ್ತಿರೂಪಸ್ಯ ಸಾಧ್ಯಸಾಧನೈಷಣಾದ್ವಯಲಕ್ಷಣಸ್ಯ
 ಮೃತ್ಯೋಃ ಅತಿತರಣಾರ್ಥತ್ವಮ್ | ಏವಂ ಹಿ ಏಷಣಾದ್ವಯರೂಪಾತ್ ಮೃತ್ಯೋಃ
 ಅಶುದ್ಧೇಃ ನಿಯುಕ್ತಃ ಪುರುಷಃ ಸಂಸ್ಕೃತಃ ಸ್ಯಾತ್ | ಅತಃ ಮೃತ್ಯೋಃ ಅತಿತರ
 ಣಾರ್ಥ ದೇವತಾದರ್ಶನಕರ್ಮಸಮುಚ್ಚಯಲಕ್ಷಣಾ ಹಿ ಅವಿದ್ಯಾ | ಏವಮೇವ
 ಏಷಣಾಲಕ್ಷಣಾತ್ ಅವಿದ್ಯಯಾ ಮೃತ್ಯೋಃ ಅತಿತೀರ್ಣಸ್ಯ ನಿರಕ್ತಸ್ಯ ಉಪನಿಷತ್ಪಾ
 ಸ್ತ್ರಾರ್ಥಲೋಚನಪರಸ್ಯ ನಾನ್ತರೀಯಕೇ ಪರಮಾತ್ಮೈಕತ್ವವಿದ್ಯೋತ್ಪತ್ತಿಃ ಇತಿ
 ಪೂರ್ವಭಾವಿನೀಮ್ ಅವಿದ್ಯಾಮ್ ಅನೇಕ್ಷ್ಯ ಪಶ್ಚಾದ್ಭಾವಿನೀ ಬ್ರಹ್ಮವಿದ್ಯಾ
 ಅಮೃತತ್ವಸಾಧನಾ ಏಕೇನ ಪುರುಷೇಣ ಸಮ್ಪದ್ಯಮಾನಾ ಅವಿದ್ಯಯಾ
 ಸಮುಚ್ಚೇಯತೇ ಇತ್ಯುಚ್ಯತೇ | ಅತಃ ಅನ್ಯಾರ್ಥತ್ವಾತ್ ಅಮೃತತ್ವಸಾಧನಂ ಬ್ರಹ್ಮ
 ವಿದ್ಯಾಮ್ ಅನೇಕ್ಷ್ಯ ನಿನ್ದಾರ್ಥ ಏವ ಭವತಿ ಸಮ್ಭುತ್ಯಪನಾದಃ | ಯದ್ಯಪಿ ಅಶುದ್ಧಿ
 ನಿಯೋಗವೇಶು! ಅತನ್ನಿಷ್ಠತ್ವಾತ್ | ಆದ ಏವ ಸಮ್ಭುತೇರಪನಾದಾತ್ ಸಮ್ಭುತೇಃ
 ಆಸೇಕ್ಷಿಕಮೇವ ಸತ್ತ್ವಮ್ ಇತಿ ಪರಮಾರ್ಥಸದಾತ್ಮೈಕತ್ವಮ್ ಅಸೇಕ್ಷ್ಯ ಅಮೃ
 ತಾಖ್ಯಃ ಸಮ್ಭವಃ ಪ್ರತಿಷಿದ್ಯತೇ ||

(ಭಾಷ್ಯಾರ್ಥ)

“ಯಗಾರು ಸಂಭೂತಿಯನ್ನು ಉಪಾಸನೆಮಾಡುತ್ತಾರೋ ಅವರು ಅಂಧಂ
 ತಮಸ್ಸನ್ನು ಪ್ರವೇಶಿಸುತ್ತಾರೆ.” (ಈ. ಮಾ. ೯) ಎಂದು ಸಂಭೂತಿಯನ್ನು ಉಪಾಸನೆ
 ಮಾಡತಕ್ಕದ್ದಲ್ಲವೆಂದು ಹೇಳಿರುವುದರಿಂದ ಸಂಭವವನ್ನು ಇಲ್ಲವೆಂದಿರುತ್ತದೆ. ಸಂಭೂ
 ತಿಯು ನಿಜವಾಗಿ ಹುಟ್ಟಿದ್ದರೆ ಅವನ್ನು ಅಲ್ಲಗಳೆಯುವುದು ಹೊಂದಲೇ ಆರದು.

1. ಅ|| ಪಾಠದಲ್ಲಿಲ್ಲದಿದ್ದರೂ ಚಕಾರವು ಇಲ್ಲಿ ಬೇಕು.
2. ‘ಏವಮೇವ ಏಷಣಾದ್ವಯಲಕ್ಷಣಾವಿದ್ಯಾಯಾಃ’ ನಾ||, “ಏವಮೇವ ಏಷಣಾ
 ಲಕ್ಷಣಾವಿದ್ಯಾಯಾಃ” ಕಾ||
3. “ಅವಿದ್ಯಾಯಾಃ” ಎಂಬ ಮುದ್ರಿತಪಾಠಕ್ಕಿಂತ ಇದೇ ಮೇಲು.

(ಆಕ್ಷೇಪ):—(ಇಲ್ಲಿ) ಸಂಭೂತಿಗೂ ವಿನಾಶಕ್ಕೂ ಸಮುಚ್ಚಯವನ್ನು ವಿಧಿಸುವುದಕ್ಕಲ್ಲವೆ, ಸಂಭೂತಿಯನ್ನು ಅಪವಾದಮಾಡಿರುವುದು? ಹೇಗೆ (ಮುಂದೆ) “ಯಾರು ಅವಿದ್ಯೆಯನ್ನು ಉಪಾಸನೆಮಾಡುವರೋ ಅವರು ಅಂಧಂಕಮಸ್ಸನ್ನು ಪ್ರವೇಶಿಸುತ್ತಾರೆ” (ಈ. ಮಾ. ೧೨) ಎಂಗೆ (ವಿದ್ಯಾವಿದ್ಯೆಗಳ ಸಮುಚ್ಚಯವನ್ನು ವಿಧಿಸುವದಕ್ಕಾಗಿ ಅವಿದ್ಯೋಪಾಸನೆಯನ್ನು ನಿಂದಿಸಿದೆಯೋ ಹಾಗೆಯೇ ಇದೂ ಅಲ್ಲವೆ?)

(ಪರಿಹಾರ):—ಸಂಭೂತಿವಿಷಯಕವಾದ ದೇವತೋಪಾಸನೆಯನ್ನೂ ಮೃತ್ಯು ವಿನಾಶಶಬ್ದವಾಚ್ಯವಾದ ಕರ್ಮವನ್ನೂ ಸಮುಚ್ಚಯ (ಮಾಡಿ ಅನುಷ್ಠಾನಮಾಡಬೇಕೆಂದು) ವಿಧಾನಮಾಡುವದಕ್ಕಾಗಿಯೇ ಸಂಭೂತಿಯನ್ನು ನಿಂದಿಸಿದೆ-ಎಂಬುದು ನಿಜವೇ. ಆದರೂ ವಿನಾಶವೆಂಬ ಹೆಸರಿನ ಕರ್ಮವನ್ನು ಸ್ವಾಭಾವಿಕವಾದ ಅಜ್ಞಾನ (ದಿಂದಾಗುವ) ಪ್ರವೃತ್ತಿರೂಪವಾದ ಮೃತ್ಯುವನ್ನು^೨ ದಾಟುವದಕ್ಕೆ ಹೇಗೆ (ವಿಧಿಸಿದೆಯೋ ಹಾಗೆ), ದೇವತಾದರ್ಶನ, ಕರ್ಮ-ಇವುಗಳ ಸಮುಚ್ಚಯಾನುಷ್ಠಾನವು ಪುರುಷಸಂಸ್ಕಾರಕ್ಕಾಗಿ (ಮಾಡತಕ್ಕದ್ದಾಗಿದ್ದು) ಕರ್ಮಫಲದಲ್ಲಿ ರಾಗದಿಂದ ಪ್ರವರ್ತಿಸುವ ಸಾಧ್ಯಸಾಧನಗಳೆಂಬ ಎರಡು ಏಷಣೆಗಳ ರೂಪದ ಮೃತ್ಯುವನ್ನು ದಾಟುವದಕ್ಕಾಗಿ^೩ (ವಿಧಿಸಿರುತ್ತದೆ). ಈ ರೀತಿಯಲ್ಲಿ ಏಷಣಾ ದ್ವಯರೂಪವಾದ ಮೃತ್ಯುವೆನಿಸಿರುವ ಅಶುದ್ಧಿಯಿಂದ ಬಿಡುಗಡೆಯನ್ನು ಹೊಂದಿದರೆ ಪುರುಷನು ಸಂಸ್ಕಾರವನ್ನು ಹೊಂದಿದವನಾಗುವನು. ಆದ್ದರಿಂದ (ಈ) ಮೃತ್ಯು

1. ಸಂಭೂತಿಯನ್ನು ನಿಜವಾಗಿ ನಿಂದಿಸಿದೆಯಾದರೆ ಸಂಭವವು ಮಾಯಿಕವೆಂದಾ ದೀತು; ಆದರೆ ಹಾಗಲ್ಲ. ಒಂದನ್ನು ನಿಂದಿಸುವುದು ಮತ್ತೊಂದರ ವಿಧಾನಾರ್ಥವಾಗಿ-ಎಂಬ ನ್ಯಾಯದಿಂದ ಸಂಭೂತಿ, ವಿನಾಶ-ಇವುಗಳನ್ನು ಒಂದೊಂದಾಗಿ ಮಾಡುವದನ್ನು ನಿಂದಿಸಿರುವುದು ಎರಡನ್ನೂ ಸೇರಿಸಿ ಅನುಷ್ಠಾನಮಾಡಬೇಕು ಎಂಬ ಅಭಿಪ್ರಾಯದಿಂದ. ಆದ್ದರಿಂದ ಸಂಭೂತಿಯನ್ನು ನಿಂದಿಸಿಲ್ಲ-ಎಂದು ಪೂರ್ವಪಕ್ಷಿಯ ಭಾವ. ಇಲ್ಲಿ ಕೊಟ್ಟಿರುವ ಶ್ರುತಿಯನ್ನು ಮಾಧ್ಯಂದಿನಪಾಠದಂತೆ ಅರ್ಥಮಾಡಿಕೊಳ್ಳಬೇಕು.

2. ಶಾಸ್ತ್ರವಿಹಿತಕರ್ಮವನ್ನರಿಯದವರು ಸ್ವಭಾವದಿಂದ ತೊಡಗುವ ಲೌಕಿಕಕರ್ಮವನ್ನೇ ಇಲ್ಲಿ ಮೃತ್ಯುವೆಂದಿದೆ; ಏಕೆಂದರೆ ಆದರಿಂದ ಆ ಜನರಿಗೆ ಅನರ್ಥವೇ ಉಂಟಾಗುವದು.

3. ಶಾಸ್ತ್ರೀಯಕರ್ಮವನ್ನೂ ಉಪಾಸನೆಯನ್ನೂ ಮಾಡುವವನು ಅವುಗಳ ಫಲವನ್ನು ಬಯಸದೆ ಅನುಷ್ಠಾನಮಾಡಿದರೆ ಪುರುಷಸಂಸ್ಕಾರವುಂಟಾಗುವದೆಂಬ ಕಾರಣದಿಂದ ಅವನ್ನು ವಿಧಿಸಿದೆಯೇ ಹೊರತು ಕೇವಲ ಸಮುಚ್ಚಯಕ್ಕಾಗಿ ಅಲ್ಲ. ಬಯಕೆ ಎಂಬ ಮೃತ್ಯುವನ್ನು ದಾಟುವದೇ [ಅವಕ್ಕೆ ಮುಖ್ಯೋದ್ದೇಶ. ಸಾಧ್ಯಸಾಧನಗಳೆಂಬ ಏಷಣೆಗಳನ್ನು ಬೃ. ೧-೫-೧೬ ರಲ್ಲಿ ವರ್ಣಿಸಿದೆ.

ವನ್ನು ದಾಟುವದಕ್ಕಾಗಿ ದೇವತಾದರ್ಶನ, ಕರ್ಮ-ಇವುಗಳ ಸಮುಚ್ಚಯವೆಂಬ ಅವಿದ್ಯೆಯನ್ನು (ವಿಧಿಸಿರುತ್ತದೆ¹). ಹೀಗೆಯೇ ಏಷಣಾರೂಪವಾದ ಮೃತ್ಯುವನ್ನು ಅವಿದ್ಯೆಯಿಂದ² ದಾಟಿರುವವನಾಗಿ ವಿರಕ್ತನಾಗಿರುವವನು ಉಪನಿಷತ್ಪ್ರಾಸ್ತವ ಅರ್ಥವನ್ನು ಮನನಮಾಡುವದರಲ್ಲಿ ತಾತ್ಪರ್ಯವುಳ್ಳವನಾದರೆ ಪರಮಾತ್ಮೈಕತ್ವವಿದ್ಯೆಯುಂಟಾಗುವದು ಅವಶ್ಯನಾಗಿ (ಆಗಿಯೇ ತೀರುವ)ದರಿಂದ ಮೊದಲು ಇರುವ ಅವಿದ್ಯೆಗಿಂತ ಆ ಬಳಿಕ ಉಂಟಾಗುವ ಅಮೃತತ್ವಸಾಧನವಾದ ಬ್ರಹ್ಮವಿದ್ಯೆಯು ಒಬ್ಬ ಪುರುಷನಲ್ಲಿಯೇ ಸೇರಿಕೊಳ್ಳುವದರಿಂದ ಅವಿದ್ಯೆಗೆ ಸೇರಿಸಿದ್ದಾಯಿತೆನಿಸುತ್ತದೆ³. ಆದ್ದರಿಂದ ಅಶುದ್ಧಿಯನ್ನು ತೊಲಗಿಸುವದಕ್ಕೆ ಕಾರಣವಾದರೂ (ಸಮುಚ್ಚಯವು) ಬೇರೆ ಒಂದು ಪ್ರಯೋಜನಕ್ಕಾಗಿರುವದರಿಂದ⁴ ಅಮೃತತ್ವಕ್ಕೆ ಸಾಧನವಾಗಿರುವ ಬ್ರಹ್ಮವಿದ್ಯೆಯ ಹೋಲಿಕೆಯಿಂದ ಸಂಭೂತಿಯ ನಿಂದೆಯು ನಿಂದೆಗಾಗಿಯೇ (ಬಂದದ್ದು) ಎಂದಾಗುತ್ತದೆ⁵. ಏಕೆಂದರೆ (ಅದು) ಅದರಲ್ಲಿಯೇ ತಾತ್ಪರ್ಯವುಳ್ಳದ್ದಲ್ಲ⁶. ಆದ್ದರಿಂದಲೇ (ಹೀಗೆ) ಸಂಭೂತಿಯನ್ನು ನಿವಿಸಿರುವದರಿಂದ ಸಂಭೂತಿಯ ಇರವು ಆಪೇಕ್ಷಿಕವೇ⁷ (ಆಯಿತು). ಆದ್ದರಿಂದ ನಿಜವಾಗಿಯೂ ಇರುವ ಆತ್ಮೈಕತ್ವದ ದೃಷ್ಟಿಯಿಂದ ಅಮೃತವೆಂಬ ಸಂಭವವನ್ನು ಇಲ್ಲವೆಂದಿರುತ್ತದೆ (ಎಂದು ಸಿದ್ಧವಾಯಿತು).

1. “ವಿದ್ಯಾಂಚಾಽಽ ದ್ಯಾಂ ಚ” ಎಂಬ ಶ್ರುತಿಗೆ ಅರ್ಥವನ್ನು ಹೇಳುವದಕ್ಕೆ ಇಲ್ಲಿಂದ ಮೊದಲು ಮಾಡಿದೆ.
2. ಕರ್ನೋಪಾಸನೆಗಳ ಸಮುಚ್ಚಯದಿಂದ.
3. ಅವಿದ್ಯೆಯು ಅನುಷ್ಠಾನರೂಪ, ವಿದ್ಯೆಯು ಪರಮಾರ್ಥಜ್ಞಾನರೂಪ-ಇವೆರಡೂ ಒಬ್ಬನಲ್ಲಿಯೇ ಕ್ರಮವಾಗಿರುವದರಿಂದ ಸಮುಚ್ಚಿತವೆಂದು ಹೇಳಿದೆಯೇ ಹೊರತು ಒಂದೇ ಕಾಲದಲ್ಲಿರುವವೆಂಬ ಅಭಿಪ್ರಾಯದಿಂದಲ್ಲ.
4. ಆದ್ವೈತಜ್ಞಾನಕ್ಕಾಗಿ ಎಂದರ್ಥ.
5. ಸಮುಚ್ಚಯವು ಬ್ರಹ್ಮವಿದ್ಯೆಯ ದೃಷ್ಟಿಯಿಂದ ನಿಜವಾಗಿ ಅವಿದ್ಯೆಯೇ; ಅದರಿಂದಾಗುವ ಫಲವು, ಅಮೃತತ್ವವು, ಅಂಥಂತಮುಸ್ಸೆಂದಿರುವದು ನಿಂದೆಗಾಗಿಯೇ.
6. ಸಂಭೂತಿಫಲವಾದ ಅಮೃತವನ್ನೇ ಹೇಳುವದಕ್ಕೆ ಬಂದದ್ದಲ್ಲ.
7. ಹೋಲಿಕೆಯ ಅಮೃತವು ಪರಮಾರ್ಥವಾಗಲಾರದು.

(ಭಾಷ್ಯ)

೧೭೪. ಏನಂ ಮಾಯಾನಿರ್ಮಿತಸ್ಯೇವ ಜೀವಸ್ಯ ಅವಿದ್ಯಯಾ ಪ್ರತ್ಯುಪ ಸ್ಥಾಪಿತಸ್ಯ ಅವಿದ್ಯಾನಾಶೇ ಸ್ವಭಾವರೂಪತ್ವಾತ್ ಪರಮಾರ್ಥತಃ ಕೋ ನೈನಂ ಜನಯೇತ್ ? ನ ಹಿ ರಜ್ಜಾವ್ಯಮ್ ಅವಿದ್ಯಾರೋಪಿತಂ ಸರ್ಪಂ ಪುನಃ ವಿವೇಕತೋ ನಷ್ಟಂ ಜನಯೇತ್ ಕಶ್ಚಿತ್ | ತಥಾ ನ ಕಶ್ಚಿತ್ ಏನಂ ಜನಯೇದಿತಿ ಕೋ ನು ಇತ್ಯಾಕ್ಷೇಪಾರ್ಥತ್ವಾತ್ ಕಾರಣಂ ಪ್ರತಿಷಿದ್ಧತೇ | ಅವಿದ್ಯೋದ್ಭೂತಸ್ಯ ನಷ್ಟಸ್ಯ ಜನಯಿತ್ಯಕಾರಣಂ ನ ಕಿಂಚಿತ್ ಅಸ್ತಿ ಇತ್ಯಭಿಪ್ರಾಯಃ | “ ನಾಯಂ ಕೌತಶ್ಚಿನ್ನ ಬಭೂವ ಕಶ್ಚಿತ್ ” (ಕ. ೧-೨-೧೮) ಇತಿ ಶ್ರುತೇಃ ||

(ಭಾಷ್ಯಾರ್ಥ)

ಹೀಗೆ ಮಾಯೆಯಿಂದ ನಿರ್ಮಿತನಾದಂತೆ ಅವಿದ್ಯೆಯಿಂದ ಕಲ್ಪಿತನಾಗಿರುವ ಜೀವನಿಗೆ ಅವಿದ್ಯೆಯು ಹೋಗಲು ಪರಮಾರ್ಥನಾಗಿಯೇ (ತನ್ನ) ಸ್ವಭಾವರೂಪ (ವನ್ನೇ ಹೊಂದು)ವದರಿಂದ “ ಇವನನ್ನು (ಮತ್ತೆ?) ಯಾರು ಹುಟ್ಟಿಸಿಯಾರು ? ” (ಬೃ. ೩-೯-೨೮) ಹೆಗ್ಗದಲ್ಲಿ ಅವಿದ್ಯೆಯಿಂದ ಆರೋಪಿತನಾಗಿರುವ ಸರ್ಪವನ್ನು ವಿವೇಕದಿಂದ (ಅದು) ಹೋದ (ಬಳಿಕ) ಮತ್ತೆ ಯಾರೂ ಹುಟ್ಟಿಸಲಾರರಷ್ಟೆ? ಹಾಗೆಯೇ (ಇವನನ್ನು) ಯಾರೂ ಹುಟ್ಟಿಸಲಾರರು ಎಂದು (ಅವನನ್ನು ಹುಟ್ಟಿಸುವ) ಕಾರಣವನ್ನೇ (ಶ್ರುತಿಯಲ್ಲಿ) ಇಲ್ಲವೆಂದಿರುತ್ತದೆ; ಏಕೆಂದರೆ (ಅಲ್ಲಿ) “ ಯಾರುತಾನೆ (ಹುಟ್ಟಿಸಿಯಾರು ?) ಎಂಬುದಕ್ಕೆ ಆಕ್ಷೇಪವೇ ಅರ್ಥ. ಅವಿದ್ಯೆಯಿಂದ ಉಂಟಾಗಿ ನಷ್ಟನಾಗಿರುವದನ್ನು ಉಂಟುಮಾಡುವ ಕಾರಣವು ಯಾವದೂ ಇಲ್ಲ ಎಂದು ಅಭಿಪ್ರಾಯ. “ ಈತನು ಏತೆಂದಲೂ (ಉಂಟಾಗುವ)ದಿಲ್ಲ, ಯಾರೂ (ಈತನಿಂದ) ಉಂಟಾಗಿರುವದಿಲ್ಲ ” (ಕ. ೧-೨-೧೮) ಎಂಬ ಶ್ರುತಿಯ (ಬೆಂಬಲ)ವಿರುವದರಿಂದ (ಹೀಗೆಂದು ಅರ್ಥಮಾಡಬೇಕು).

1. “ ನಿರ್ಮಿತಸ್ಯೈವ ” ಎಂಬ ಅಚ್ಚಿನ ಪಾಠವನ್ನು ಹೀಗೆ ತಿದ್ದಿಕೊಂಡಿದೆ.

2. ‘ ಪುನಃ ’ ಎಂಬ ಮಾತು ಕಾರಿಕೆಯಲ್ಲಿಲ್ಲವೆಂಬ ಕಾರಣದಿಂದ ಭಾಷ್ಯಕಾರರು ಇಲ್ಲಿ ಬಿಟ್ಟಿರುವರೋ ಭಾಷ್ಯದಲ್ಲಿದ್ದದ್ದನ್ನು ಲೇಖಕರು ಕೈಬಿಟ್ಟಿರುವರೋ ತಿಳಿಯದು; ಅರ್ಥಕ್ಕೇನೋ ಇದೂ ಅವಶ್ಯ.

ಶ್ರುತಿಯಿಂದ ಆಜಬ್ರಹ್ಮದ ಜ್ಞಾನವಾಗುವ ರೀತಿ

ಸ ಏಷ ನೇತಿ ನೇತೀತಿ ವ್ಯಾಖ್ಯಾತಂ ನಿಹ್ನುತೇ ಯತಃ |

ಸರ್ವಮಗ್ರಾಹ್ಯಭಾವೇನ ಹೇತುನಾಜಂ ಪ್ರಕಾಶತೇ || ೨೬ ||

೨೬. “ ಸ ಏಷ ನೇತಿ ನೇತಿ ” (ಆ ಈತನು ಇದಲ್ಲ, ಇದಲ್ಲ) ಎಂದು ವಿನೂತನನನ್ನು ಎಲ್ಲವನ್ನೂ ಅಗ್ರಾಹ್ಯತ್ವವೆಂಬ ಕಾರಣದಿಂದ ಅಲ್ಲಗಳೆಯುತ್ತದೆಯಾದ್ದರಿಂದ ಅಜವು ಬೆಳಗುತ್ತದೆ.

(ಭಾಷ್ಯ)

೧೭೫. ಸರ್ವವಿಶೇಷಪ್ರತಿಷೇಧೇನ “ ಅಥಾತ ಆದೇಶೋ ನೇತಿ ನೇತಿ ” (ಬೃ. ೨-೩-೬) ಇತಿ ಪ್ರತಿಪಾದಿತಸ್ಯ ಆತ್ಮನಃ ದುರ್ಬೋಧ್ಯತ್ವಂ¹ ಮನ್ಯಮಾಸಾ ಶ್ರುತಿಃ ಪುನಃ ಪುನಃ ಉಪಾಯಾನ್ತರತ್ತೇನ ತಸ್ಯೈವ ಪ್ರತಿಪಾದಯಿಷಯಾ ಯದ್ ಯತ್ ವ್ಯಾಖ್ಯಾತಂ ತತ್ ಸರ್ವಂ ನಿಹ್ನುತೇ ಗ್ರಾಹ್ಯಂ ಜನಿಮದ್ಬದ್ಧವಿಷಯಮ್ ಅಪಲಪತಿ ಅರ್ಥಾತ್ | “ ಸ ಏಷ ನೇತಿ ನೇತಿ ” (ಬೃ. ೩-೯-೨೬, ೪-೨-೪, ೪-೪-೨೨, ೪-೫-೧೫) ಇತ್ಯಾತ್ಮನಃ ಅದೃಶ್ಯತಾಂ ದರ್ಶಯಂತೀ ಶ್ರುತಿಃ ಉಪಾಯಸ್ಯ ಉಪೇಯನಿಷ್ಠತಾಮ್ ಅಜಾನತಃ ಉಪಾಯತ್ವೇನ ವ್ಯಾಖ್ಯಾತಸ್ಯ ಉಪೇಯನತ್ ಗ್ರಾಹ್ಯತಾ ಮಾ ಭೂತ್ ಇತಿ ಅಗ್ರಾಹ್ಯಭಾವೇನ ಹೇತುನಾ ಕಾರಣೇನ ನಿಹ್ನುತೇ ಇತ್ಯರ್ಥಃ | ತತಶ್ಚ ಏನಮ್ ಉಪಾಯಸ್ಯ ಉಪೇಯನಿಷ್ಠತಾಮೇವ ಜಾನತಃ ಉಪೇಯಸ್ಯ ಚ ನಿತ್ಯೈಕರೂಪತ್ವಮ್ ಇತಿ ತಸ್ಯ ಸಬಾಹ್ಯಾಭ್ಯನ್ತರಮಜಮ್ ಆತ್ಮತತ್ತ್ವಂ ಪ್ರಕಾಶತೇ ಸ್ವಯಮೇವ ||

(ಭಾಷ್ಯಾರ್ಥ)

“ ಇನ್ನು ಆದ್ದರಿಂದ (ಬ್ರಹ್ಮದ) ಉಪದೇಶವನ್ನು (ಮಾಡಲಾಗುತ್ತದೆ) ‘ಇದಲ್ಲ’, ‘ಇದಲ್ಲ’ ” (ಬೃ. ೨-೩-೬) ಎಂದು ಎಲ್ಲಾ ವಿಶೇಷಗಳನ್ನೂ ಅಲ್ಲಗಳೆದು² ತಿಳಿಸಿಕೊಟ್ಟ ಆತ್ಮನನ್ನು ಅರಿತುಕೊಳ್ಳುವದು ಕಷ್ಟವೆಂಬ ಅಭಿಪ್ರಾಯದಿಂದ

1. ‘ದುರ್ಬೋಧತ್ವಂ’ ವಾ||

2. ಮೂರ್ತಾನೂರ್ತಗಳನ್ನೂ, ಅದರ ವಾಸನೆಗಳನ್ನೂ ಅಲ್ಲಗಳೆದು ಎಂದರ್ಥ

ಶ್ರುತಿಯು ಮತ್ತೆಮತ್ತೆ ಬೇರೊಂದು ಉಪಾಯದಿಂದ ಅನನ್ಯೇ ತಿಳಿಸಿಕೊಡಬೇಕೆಂಬ ಇಚ್ಛೆಯಿಂದ ಯಾವಯಾವದನ್ನು (ಹಿಂದೆ) ವಿವರಿಸಿಹೇಳಿತ್ತೋ ಅದೆಲ್ಲವನ್ನೂ ನಿಷೇಧಿಸುತ್ತದೆ, ಗ್ರಾಹ್ಯವಾದ ಹುಟ್ಟುಳ್ಳದ್ದೆಂಬ ಬುದ್ಧಿಗೆ ವಿಷಯವಾದ ದ್ವಿಲ್ಲವನ್ನೂ ಅರ್ಥ(ವಶ)ದಿಂದ ಅಲ್ಲಗಳೆಯುತ್ತದೆ. “ಸ ಏಷ ನೇತಿ ನೇತಿ” ಆ ಇವನೇ ನೇತಿ ನೇತಿ ಎಂಬ ಆತ್ಮನು ಬೃ. ೩-೯-೨೬, ೪-೨-೪, ೪-೪-೨೨, ೫-೫-೧೫) ಎಂದು ಆತ್ಮನು ಅದೃಶ್ಯನೆಂದು ತಿಳಿಸುವ ಶ್ರುತಿಯು ಉಪಾಯವಾಗಿ ಹೇಳಿದ್ದಕ್ಕೆ ಉಪೇಯದಲ್ಲಿಯೇ ತಾತ್ಪರ್ಯವೆಂಬುದನ್ನು ಅರಿಯದೆ ಇರುವವನು ಉಪಾಯವೆಂದು ತಾನು ಹೇಳಿರುವದನ್ನು ಉಪೇಯದಂತೆಯೇ (ಸತ್ಯವೆಂದು) ಗ್ರಹಿಸುವದು ಆಗಬಾರದು ಎಂದು, (ಅದು) ಅಗ್ರಾಹ್ಯವೆಂಬ ರೀತುವಿನಿಂದ, ಕಾರಣದಿಂದ, ಅಲ್ಲಗಳೆಯುತ್ತದೆ ಎಂದರ್ಥ. ಮತ್ತೆ ಇದರಿಂದ ಹೇಗೆ ಉಪಾಯವು ಉಪೇಯದಲ್ಲಿಯೇ ತಾತ್ಪರ್ಯವುಳ್ಳದ್ದು ಎಂದೂ ಉಪೇಯವು ಯಾವಾಗಲೂ ಒಂದೇ ರೂಪವಾಗಿರುವದೆಂದೂ ಅರಿತುಕೊಂಡವನಿಗೆ ಹೊರಗೂ ಒಳಗೂ ಜನ್ಮರಹಿತವಾಗಿರುವ ಆತ್ಮತತ್ವವು ತಾನೇ ತೋರಿಕೊಳ್ಳುತ್ತದೆ.

ಸದ್ವಸ್ತುವಿಗೆ ಮಾಯೆಯಿಂದ ಜನ್ಮವುಂಟು

(ಭಾಷ್ಯ)

೧೭೬. ಏನಂ ಹಿ ಶ್ರುತಿವಾಕ್ಯಶತೈಃ ಸಬಾಹ್ಯಾಭ್ಯಂತರಮಜಮ್ ಆತ್ಮಕತ್ವಮ್, ಅದ್ವಯಮ್, ನ ತತೋಽನ್ಯತ್ ಅಸ್ತಿ ಇತಿ ನಿಶ್ಚಿತಮ್ ಏತತ್ | ಯುಕ್ತ್ಯಾ ಚ ಅಧುನಾ ಏತದೇವ ಪುನರ್ನಿರ್ಧಾರ್ಯತೇ ಇತ್ಯಾಹ—

1. ಬೃ. ೩-೯-೨೬ ರಲ್ಲಿ ಶರೀರಾದಿಕಾರ್ಯಕರಣಗಳು ಆತ್ಮನಿಗಾಗಿ ಇವೆ ಎಂಬ ಉಪಾಯದಿಂದ; ೪-೨-೪ ರಲ್ಲಿ ಜಾಗ್ರದಾದ್ಯವಸ್ಥೆಗಳೆಂಬ ಉಪಾಯದಿಂದ; ೪-೪-೨೨ ರಲ್ಲಿ ಸುಷ್ಪಾದಿಸಾಧನಗಳು. ಸಂನ್ಯಾಸ ಎಂಬ ಉಪಾಯದಿಂದ; ೪-೫-೧೫ ರಲ್ಲಿ ಪ್ರಿಯತಮನಾದ ಸತ್ಯನ ಶ್ರವಣಾದಿಗಳೆಂಬ ಉಪಾಯದಿಂದ-ಹೀಗೆ ಬೇರೆಬೇರೆಯ ಉಪಾಯಗಳಿಂದ ಎಂದರ್ಥ.

2. ‘ಸ ಏಷ ನೇತಿ ನೇತ್ಯಾತ್ಮಾ’ ಎಂದು ಮತ್ತೆಮತ್ತೆ ಹೇಳಿರುತ್ತದೆ.

3. ಉಪಾಯವು ಉಪಾಯವೆಂಬುದೇ ಗ್ರಹಿಸತಕ್ಕದ್ದು; ಅದು ಸತ್ಯವೆಂದೂ ಗ್ರಹಿಸಬಾರದು. ಆದ್ದರಿಂದ ಒಂದೊಂದು ಉಪಾಯವನ್ನು ಹೇಳಿದ ಬಳಿಕವೂ ನೇತಿ ನೇತಿ ಇದಲ್ಲ’, ‘ಇದಲ್ಲ’ ಎಂದು ಉಪಾಯವನ್ನು ಅಲ್ಲಗಳೆದಿರುತ್ತದೆ.

4. ಉಪಾಯವು ಬೇರೆಯಾದಮಾತ್ರದಿಂದ ಅದು ತಿಳಿಸುವ ಆತ್ಮನು ಬೇರೆಯಲ್ಲ.

5. ನೇತಿ ನೇತಿ ಶ್ರುತಿಯು ಉಪಾಯವನ್ನು ಅಲ್ಲಗಳೆಯುವದರಲ್ಲಿಯೇ ಮುಗಿಯುತ್ತದೆ. ಆತ್ಮನನ್ನು ವಿಷಯೀಕರಿಸಿ ತಿಳಿಸುವದಿಲ್ಲ. ಆತ್ಮನು ಸ್ವಯಂಪ್ರಕಾಶನಾದ್ದರಿಂದ ಇನ್ನೇ ತಿಳಿದು ಬರುತ್ತಾನೆ.

(ಭಾಷ್ಯಾರ್ಥ)

ಹೀಗೆ ನೂರಾರು ಶ್ರುತಿವಾಕ್ಯಗಳಿಂದ ಹೊರಗೂ ಒಳಗೂ ಹುಟ್ಟಿಲ್ಲದ ಎರಡನೆಯದಿಲ್ಲದ್ದು ಆತ್ಮತತ್ತ್ವವು, ಅದಕ್ಕಿಂತ ಬೇರೆಯಾಗಿ (ಯಾವದೂ) ಇಲ್ಲ-ಎಂಬದನ್ನು ನಿಶ್ಚಯಿಸಲಾಯಿತು. ಈಗ ಯುಕ್ತಿಯಿಂದಲೂ ಇದನ್ನೇ ಮತ್ತೆ ಗೊತ್ತುಪಡಿಸಲಾಗುತ್ತದೆ ಎಂದು ಹೇಳುತ್ತಾರೆ :—

**ಸತೋ ಹಿ ಮಾಯಯಾ ಜನ್ಮ ಯುಜ್ಯತೇ ನ ತು ತತ್ತ್ವತಃ |
ತತ್ತ್ವತೋ ಜಾಯತೇ ಯಸ್ಯ ಜಾತಂ ತಸ್ಯ ಹಿ ಜಾಯತೇ || ೨೭ ||**

೨೭. ಏಕೆಂದರೆ ಸತ್ತಿಗೆ ಮಾಯೆಯಿಂದ ಜನ್ಮವು ಹೊಂದುತ್ತದೆಯೇ ಹೊರತು ನಿಜವಾಗಿ (ಜನ್ಮವು ಹೊಂದು)ವದಿಲ್ಲ. ಯಾವನ (ಮತದಲ್ಲಿ) ನಿಜವಾಗಿ ಹುಟ್ಟುವದೋ ಅವನ (ಮತದಲ್ಲಿ) ಹುಟ್ಟಿದ್ದೇ ಹುಟ್ಟುತ್ತದೆ ಎಂದಾಗುವದು.

(ಭಾಷ್ಯ)

೧೭೭. ತತ್ರ ಏತತ್ ಸ್ಯಾತ್-ಸದಾ ಅಗ್ರಾಹ್ಯಮೇವ ಜೀತ್ ಅಸದೇವ ಆತ್ಮತತ್ತ್ವಮ್ ಇತಿ | ತನ್ನ | ಕಾರ್ಯಗ್ರಹಣಾತ್ | ಯಥಾ ಸತಃ ಮಾಯಾವಿನಃ ಮಾಯಯಾ ಜನ್ಮ ಕಾರ್ಯಮ್, ಏವಂ ಜಗತಃ ಜನ್ಮ ಕಾರ್ಯಂ ಗೃಹ್ಯಮಾಣಂ ಮಾಯಾವಿನವಿವ ಪರಮಾರ್ಥಸನ್ನಮ್ ಆತ್ಮಾನಂ ಜಗಜ್ಜನ್ಮಮಾಯಾಸ್ವದಮ್ ಅವಗಮಯತಿ¹ | ಯಸ್ಮಾತ್ ಸತೋ ಹಿ ವಿದ್ಯಮಾನಾತ್ ಕಾರಣಾತ್ ಮಾಯಾ ನಿರ್ಮಿತಸ್ಯ ಹಸ್ತಾಭಿ ಕಾರ್ಯಸ್ಯೇವ ಜಗಜ್ಜನ್ಮ ಯುಜ್ಯತೇ | ನಾಸತಃ ಕಾರಣಾತ್ | ನ ತು ತತ್ತ್ವತ ಏವ ಆತ್ಮನಃ ಜನ್ಮ ಯುಜ್ಯತೇ ||

(ಭಾಷ್ಯಾರ್ಥ)

ಇಲ್ಲಿ ಈ (ಆಕ್ಷೇಪವು) ಉಂಟಾಗಬಹುದು :—ಆತ್ಮತತ್ತ್ವವು ಯಾವಾಗಲೂ ಅಗ್ರಾಹ್ಯವೇ ಆಗಿದ್ದರೆ (ಅದು) ಅಸತ್ತೇ (ಎಂದಾಯಿತು). (ಆದರೆ) ಇದು ಸರಿಯಲ್ಲ. ಏಕೆಂದರೆ (ಅದರ) ಕಾರ್ಯವು ತಿಳಿಯಬರುತ್ತದೆ. ಹೇಗೆ (ನಿಜವಾಗಿಯೂ) ಇರುತ್ತಿರುವ ಮಾಯಾವಿಯಿಂದಲೇ (ಹುಸಿತೋರಿಕೆಯ ವಸ್ತುಗಳ) ಜನ್ಮವೆಂಬ

1. “ ಮಾಯಾಸ್ವದಮೇವ ಗಮಯತಿ ” ವಾ||ಕಾ||

2. ಆತ್ಮನು ಅಗ್ರಾಹ್ಯನು, ಅವನೇ ನೇತಿ ನೇತಿ ಎಂದು ಹೇಳಿದ ಆತ್ಮನು ಎಂದು ಶ್ರುತಿಯಲ್ಲಿದೆ ಎಂದು ಹಿಂದಿನ ಕಾರಿಕೆಯಲ್ಲಿ ಹೇಳಿದೆಯಷ್ಟೆ ; ಅಗ್ರಾಹ್ಯನಾದರೆ ಅವನು ಅಸದ್ರೂಪನು, ಇಲ್ಲ-ಎಂದಾಯಿತು ಎಂದು ಆಕ್ಷೇಪ.

ಕಾರ್ಯವು ಮಾಯೆಯಿಂದಾಗಿರುವದೋ! ಹಾಗೆಯೇ ಜಗತ್ತಿನ ಜನ್ಮವೆಂಬ ಕಾರ್ಯವು ತಿಳಿಯಬರುತ್ತಿರುವದರಿಂದ ಮಾಯಾವಿಯಂತೆ ನಿಜವಾಗಿಯೂ ಇದ್ದು ಕೊಂಡಿರುವ ಜಗತ್ತಿನ ಜನ್ಮವೆಂಬ ಮಾಯೆಗೆ ಆಸ್ಪದನಾಗಿರುವ ಆತ್ಮನು (ಇರಬೇಕೆಂದು) ಗೊತ್ತುಪಡಿಸಿಕೊಡುತ್ತದೆ. ಏಕೆಂದರೆ ಸತ್ತಾಗಿರುವ (ನಿಜವಾಗಿ) ಇದ್ದು ಕೊಂಡೇ ಇರುವ ಕಾರಣದಿಂದಲೇ ಮಾಯಾನಿರ್ಮಿತವಾದ ಆನೆಯೇ ಮುಂತಾದ ಕಾರ್ಯವು (ಹುಟ್ಟು)ವಂತೆ ಜಗತ್ತಿನ ಜನ್ಮವಾಗುವದೆಂಬುದು ಯುಕ್ತವಾಗುವದೇ ಹೊರತು ಇಲ್ಲದ ಕಾರಣದಿಂದ (ಆಗುವದೆಂಬುದು ಯುಕ್ತ)ವಾಗಲಾರದು. ಹೀಗಲ್ಲದೆ ನಿಜವಾಗಿಯೇ ಆತ್ಮನಿಂದ ಜನ್ಮವಾಗುವದೆಂಬುದು ಯುಕ್ತವಲ್ಲ.

(ಭಾಷ್ಯ)

೧೭೮. ಅಥ ವಾ ಸತಃ ವಿದ್ಯಮಾನಸ್ಯ ವಸ್ತುನಃ ರಜ್ಜ್ವದೇಃ ಸರ್ಪಾದಿ ವತ್ ಮಾಯಯಾ ಜನ್ಮ ಯುಜ್ಯತೇ ನ ತು ತತ್ತ್ವತಃ ಯಥಾ ತಥಾ ಅಗ್ರಾಹ್ಯಸ್ಯಾಪಿ ಸತ ಏವ ನಾತ್ಮನಃ ರಜ್ಜು ಸರ್ಪವತ್ ಜಗದ್ರೂಪೇಣ ಮಾಯಯಾ ಜನ್ಮ ಯುಜ್ಯತೇ ನ ತು ತತ್ತ್ವತ ಏವ ಅಜಸ್ಯ ಆತ್ಮನಃ ಜನ್ಮ | ಯಸ್ಯ ಪುನಃ ಪರಮಾರ್ಥಸತ್ ಅಜಮ್ ಆತ್ಮತತ್ತ್ವಮ್ ಜಗದ್ರೂಪೇಣ ಜಾಯತೇ ವಾದಿನಃ ನ ಹಿ ತಸ್ಯ ಅಜಂ ಜಾಯತೇ ಇತಿ ಶಕ್ಯಂ ವಕ್ತುಮ್ | ವಿರೋಧಾತ್ | ತತಃ ತಸ್ಯ ಅರ್ಥಾತ್ ಜಾತಂ ಜಾಯತೇ ಇತಿ ಆಸನ್ನಮ್ | ತತಶ್ಚ ಅನವಸ್ಥಾ ಜಾತಾತ್ ಜಾಯಮಾನತ್ವೇನ | ತಸ್ಮಾತ್ ಅಜಮ್ ಏಕಮೇವ ಆತ್ಮತತ್ತ್ವಮ್ ಇತಿ ಸಿದ್ಧಮ್ ||

(ಭಾಷ್ಯಾರ್ಥ)

ಅಥವಾ ಸತ್ತಾದ (ನಿಜವಾಗಿ) ಇದು ಕೊಂಡಿರುವ ಹಗವೇ ಮುಂತಾದ ವಸ್ತುವಿಗೆ ಹಾನೇ ಮುಂತಾದ (ರೂಪದಿಂದ) ಮಾಯೆಯಿಂದ (ಮಾತ್ರ) ಜನ್ಮವು

1. " ಮಾಯಯಾಃ ಜನ್ಮ " ಅಥವಾ " ಮಾಯಾಜನ್ಮ " ಎಂದೂ ಭಾಷ್ಯಕಾರರು ಬರೆದಿರಬಹುದು. ಆದರೆ ಕಾರಿಕೆಗನುಗುಣವಾಗಿ ಮಾಯಯಾ ಎಂಬ ಪಾಠವನ್ನೇ ಇಟ್ಟು ಕೊಂಡಿದೆ.
2. ಮಾಯಾವಿಯಲ್ಲಿ ಮಾಯಾವಸ್ತುಗಳು ಕಲ್ಪಿತವಾಗಿರಬೇಕು, ಅದು ನಿರಾಸ್ಪದ ನಾಗಿರಲಾರದು.
3. ಮೊದಲನೆಯ ಅರ್ಥದಿಂದ ' ಸತಃ ' ಎಂಬುದು ಪಂಚಮಿ ಎಂದು ನಿಮಿತ್ತ ಕಾರಣವಾಗಿ ಬ್ರಹ್ಮವನ್ನು ಒಪ್ಪಿ ಅರ್ಥವನ್ನು ಹೇಳಲಾಗಿತ್ತು ಆಗ ಷಷ್ಠಿ ಎಂದು ಗಣಿಸಿ ಉಪಾಬಾಸಕಾರಣವಾಗಿ ಒಪ್ಪಿ ಹೇಳುತ್ತಾರೆ. ಮಾಯಾಜನ್ಮವಾಗುವದು ನಿಜವಾಗಿರುವ ವಸ್ತುವಿನಿಂದ, ನಿಜವಾಗಿರುವ ವಸ್ತುವಿಗೆ.

ಆಗಬಹುದಾಗಿರುತ್ತದೆಯೇ ಹೊರತು ನಿಜವಾಗಿ (ಜನ್ಮವು) ಹೇಗೆ (ಆಗುವಂ) ತಿಲ್ಲವೋ, ಹಾಗೆ ಅಗ್ರಾಹ್ಯನಾಗಿರುವನಾದರೂ ನಿಜವಾಗಿರುವ ಆತ್ಮನಿಗೇ ಹಗ್ಗದ ಹಾವಿನಂತಿರುವ ಜಗದ್ರೂಪದಿಂದ ಮಾಯೆಯಿಂದ ಜನ್ಮ (ವಾಗುವದೆಂಬುದು) ಯುಕ್ತವಾಗುತ್ತದೆಯೇ ಹೊರತು ಜನ್ಮರಹಿತನಾದ ಆತ್ಮನಿಗೆ ನಿಜವಾಗಿಯೇ ಜನ್ಮವು ಆಗಲಾರದು. ಆದರೆ ಯಾವ ವಾದಿಯು ಮತದಲ್ಲಿ ನಿಜವಾಗಿ ಸತ್ತಾಗಿರುವ ಜನ್ಮರಹಿತನಾದ ಆತ್ಮತತ್ತ್ವವು ಜಗದ್ರೂಪದಿಂದ (ನಿಜವಾಗಿ) ಹುಟ್ಟುವದೋ ಆತನು ಅಜವಾದದ್ದು ಹುಟ್ಟುತ್ತದೆ ಎಂದು ಹೇಳುವದಕ್ಕೆ ಆಗಲಾರದು. ಏಕೆಂದರೆ (ಅದು ತನಗೆ ತಾನೇ) ವಿರೋಧವಾಗುತ್ತದೆ. ಆದ್ದರಿಂದ ಆತನ (ಮಾತಿಗೆ) ಅರ್ಥವು ಹುಟ್ಟಿದೇ ಹುಟ್ಟುವದು ಎಂದು ಆಗುತ್ತದೆ, ಮತ್ತು ಅದರಿಂದ ಹುಟ್ಟಿದ್ದ ರಿಂದಲೇ ಹುಟ್ಟುವದೆಂದಾಗಿ ಅನವಸ್ಥೆಯಾಗುವದು. ಆದ್ದರಿಂದ ಆತ್ಮತತ್ತ್ವವು ಜನ್ಮರಹಿತನಾದ ಒಂದೇ ಎಂನು ಸಿದ್ಧವಾಯಿತು.

ಅಸತೋ ಮಾಯಯಾ ಜನ್ಮ ತತ್ತ್ವತೋ ನೈವ ಯುಜ್ಯತೇ |

ನನ್ಯಾಪುತ್ರೋ ನ ತತ್ತ್ವೇನ ಮಾಯಯಾ ವಾಪಿ ಜಾಯತೇ || ೨೮ ||

೨೮. ಅಸತ್ತಿಗೆ ಮಾಯೆಯಿಂದ (ಅಥವಾ) ತತ್ತ್ವದಿಂದ ಜನ್ಮವು ಹೊಂದುವದೇ ಇಲ್ಲ. ಬಂಜೆಯ ಮಗನು ತತ್ತ್ವದಿಂದಲಾಗಲಿ ಮಾಯೆಯಿಂದಲಾಗಲಿ ಹುಟ್ಟುವದಿಲ್ಲ.

(ಭಾಷ್ಯ)

೧೭೯. ಅಸದ್ವಾದಿನಾಮ್ ಅಸತಃ ಭಾವಸ್ಯ ಮಾಯಯಾ ತತ್ತ್ವತೋ ವಾ ನ ಕಥಂಚನ ಜನ್ಮಯುಜ್ಯತೇ | ಅದೃಷ್ಟತ್ವಾತ್ | ನ ಹಿ ನನ್ಯಾಪುತ್ರಃ ಮಾಯಯಾ ತತ್ತ್ವತೋ ವಾ ಜಾಯತೇ | ತಸ್ಮಾತ್ ಅತ್ರ ಅಸದ್ವಾದೋ ದೂರತ ಏವ ಅನುಪಪನ್ನಃ ಇತ್ಯರ್ಥಃ ||

1. ಈ ಕಾರಿಕೆಯಲ್ಲಿ (೧) ಜನ್ಮವು ನಿಜವಾಗಿಯೂ ಆಗುತ್ತದೆ ಎಂಬ ವಾದ, (೨) ಅಸತ್ತಿಗೆ ಜನ್ಮವಾಗುವದೆಂಬ ವಾದ-ಇವೆರಡೂ ಸರಿಯಲ್ಲವೆಂದು ಹೇಳಿದೆ. ಎರಡನೆಯ ವಾದದ ಅನುಪಪತ್ತಿಯನ್ನು ಮುಂದಿನ ಶ್ಲೋಕದಲ್ಲಿ ತೋರಿಸಿದೆ, ಮೊದಲನೆಯವರ ಅನುಪಪತ್ತಿಯನ್ನು ಇಲ್ಲಿಯೇ ತಿಳಿಸಿದೆ.

2. ಅಜ, ಹುಟ್ಟುತ್ತದೆ-ಎಂಬ ಮಾತು ವ್ಯಾಹತ.

3. ಏಕೆಂದರೆ ಎಷ್ಟೇ ಹಿಂದಕ್ಕೆ ಸರಿದು ಯಾವದೊಂದನ್ನು ನೋಡಿದರೂ ಅದ ಕೊಂದು ಕಾರಣವಿರಬೇಕಾಗುವದು.

(ಭಾಷ್ಯಾರ್ಥ)

ಅಸದ್ವಾದಿಗಳ (ಮತವಲ್ಲ) ಇಲ್ಲದಿರುವ ಭಾವವು ಹುಟ್ಟುತ್ತದೆ (ಎಂಬುದು) ನಾಯೆಯಿಂದಲಾಗಲಿ ನಿಜವಾಗಿಯಾಗಲಿ ಹೇಗೂ ಹೊಂದಲಾರದು. (ಏಕೆಂದರೆ ದು ಎಲ್ಲಿಯೂ) ಕಂಡುಬರುವದಿಲ್ಲ. ಬಂಜೆಯ ಮಗನು ಮಾಯೆಯಿಂದಲಾಗಲಿ ಜನಾಗಿಯಾಗಲಿ ಹುಟ್ಟುವದೇ ಇಲ್ಲ. ಆದ್ದರಿಂದ ಇಲ್ಲಿ ಅಸದ್ವಾದವು ದೂರವಾಗಿಯೇ ಅಯುಕ್ತವಾಗಿರುತ್ತದೆ ಎಂದರ್ಥ.

ಜನ್ಮವು ಮಾಯಿಕವೆಂಬುದು ಹೇಗೆ?

(ಭಾಷ್ಯ)

೧೮೦. ಕಥಂ ಪುನಃ ಸತಃ ಮಾಯಯೈವ ಜನ್ಮ ಇತಿ ? ಉಚ್ಯತೇ—

(ಭಾಷ್ಯಾರ್ಥ)

(ಆಕ್ಷೇಪ):—ಸದ್ವಸ್ತುವಿಗಾದರೂ ಮಾಯೆಯಿಂದಲೇ ಜನ್ಮವು ಎಂಬುದು ಹೇಗೆ ?

(ಪರಿಹಾರ):—ಹೇಳುತ್ತೇನೆ:—

ಯಥಾ ಸ್ವಪ್ನೇ ದ್ವಯಾಭಾಸಂ ಸ್ಪಂದತೇ ಮಾಯಯಾ ಮನಃ |

ತಥಾ ಜಾಗ್ರದ್ ದ್ವಯಾಭಾಸಂ ಸ್ಪಂದತೇ ಮಾಯಯಾ ಮನಃ ||೨೯||

೨೯. ಹೇಗೆ ಸ್ವಪ್ನದಲ್ಲಿ ಮನಸ್ಸು ಮಾಯೆಯಿಂದ ದ್ವಯಾಭಾಸವಾಗಿ ಅಲುಗಾಡುತ್ತಿರುವದೋ ಹಾಗೆ ಜಾಗ್ರತ್ತಿನಲ್ಲಿ ಮನಸ್ಸು ಮಾಯೆಯಿಂದ ದ್ವಯಾಭಾಸವಾಗಿ ಅಲುಗಾಡುತ್ತಿರುವದು.

(ಭಾಷ್ಯ)

೧೮೧. ಯಥಾ ರಜ್ಜ್ವಾಂ ವಿಕಲ್ಪಿತಃ ಸರ್ಪಃ ರಜ್ಜುರೂಪೇಣ ಅವೇಕ್ಷ್ಯೈವಾಣಃ ಸನ್ ಏವಂ ಮನಃ ಪರಮಾರ್ಥವಿಜ್ಞಪ್ತ್ಯಾತ್ಮರೂಪೇಣ ಅವೇಕ್ಷ್ಯೈವಾಣಂ

1. ಇಲ್ಲಿ ಅಸತ್ಕಾರ್ಯವಾದಿಗಳಾದ ವೈಶೇಷಿಕರನ್ನೂ ಶೂನ್ಯವಾದಿಗಳನ್ನೂ ಸೇರಿಸಿ ಬಂದಿಡಿದೆ ಎಂದು ಭಾವಿಸಬೇಕು.

ಸದ್ ಗ್ರಾಹ್ಯಗ್ರಾಹಕರೂಪೇಣ ದ್ವಯಾಭಾಸಂ ಸ್ವನ್ದತೇ ಸ್ವಷ್ಟೇ ಮಾಯಯಾ ರಜ್ಜ್ವಾಮ್ ಇವ ಸರ್ಪಃ | ತಥಾ ತದ್ವದೇವ ಜಾಗ್ರತ್ ಜಾಗರಿತೇ ಸ್ವನ್ದತೇ ಮಾಯಯಾ ಮನಃ | ಸ್ವನ್ದತೇ ಇವ ಇತ್ಯರ್ಥಃ ||

(ಭಾಷ್ಯಾರ್ಥ)

ಹೇಗೆ ಹಗ್ಗದಲ್ಲಿ ಹುಟ್ಟುಗಟ್ಟಿರುವ ಹಾವು ಹಗ್ಗದ ರೂಪದಿಂದ ನೋಡಿ ದರೆ ಸದ್ರೂಪವಾಗಿರುವದೋ, ಹಾಗೆ ಮನಸ್ಸು ಪರಮಾರ್ಥವಿಜ್ಞಾನವಾದ ಆತ್ಮಸ್ವರೂಪದಿಂದ ನೋಡಿದಾಗ ಸದ್ರೂಪವಾಗಿರುವದು¹. (ಅದು) ಅರಿಯುವದು, ಅರಿಯಲ್ಪಡತಕ್ಕದ್ದು ಎಂಬ ರೂಪದಿಂದ ದ್ವೈತದಂತೆ ತೋರುತ್ತಾ ಕನಸಿನಲ್ಲಿ ಮಾಯೆಯಿಂದ ಹಗ್ಗದಲ್ಲಿ ಹಾವು ತೋರುವಂತೆ, ಮಾಯೆಯಿಂದ ಅಲುಗಾಡುತ್ತಿರುತ್ತದೆ. ಹಾಗೆಯೇ ಅವರಂತೆಯೇ (ಜಾಗ್ರತ್ ಜಾಗರಿತೇ) ಎಚ್ಚರದಲ್ಲಿಯೂ ಮನಸ್ಸು ಮಾಯೆಯಿಂದ ಅಲುಗಾಡುವಂತಿರುತ್ತದೆ. ಎಂದು ಅರ್ಥ².

ಅದ್ವಯಂ ಚ ದ್ವಯಾಭಾಸಂ ಮನಃ ಸ್ವಷ್ಟೇ ನ ಸಂಶಯಃ |

ಅದ್ವಯಂ ಚ ದ್ವಯಾಭಾಸಂ ತಥಾ ಜಾಗ್ರನ್ನ ಸಂಶಯಃ || ೩೦ ||

೩೦. ಮನಸ್ಸು ಕನಸಿನಲ್ಲಿ ಅದ್ವಯವೂ ದ್ವಯಾಭಾಸವೂ (ಆಗಿರುತ್ತದೆ ಎಂಬುದರಲ್ಲಿ) ಸಂಶಯವಿಲ್ಲ. ಹಾಗೆ ಎಚ್ಚರದಲ್ಲಿ(ಯೂ) ಅದ್ವಯವೂ ದ್ವಯಾಭಾಸವೂ (ಆಗಿರುತ್ತದೆ ಎಂಬುದರಲ್ಲಿ) ಸಂಶಯವಿಲ್ಲ.

(ಭಾಷ್ಯ)

೧೮೨. ರಜ್ಜು ರೂಪೇಣ ಸರ್ಪ ಇವ ಪರಮಾರ್ಥತಃ ಆತ್ಮರೂಪೇಣ ಅದ್ವಯಂ ಸತ್ ದ್ವಯಾಭಾಸಂ ಮನಃ ಸ್ವಷ್ಟೇ ನ ಸಂಶಯಃ | ನ ಹಿ ಸ್ವಷ್ಟೇ ಹಸ್ತಾಶ್ಚಿದಿ ಗ್ರಾಹ್ಯಂ ತತ್ ಗ್ರಾಹಕಂ ವಾ ಚಕ್ಷುರಾದಿ ದ್ವಯಂ ವಿಜ್ಞಾನವ್ಯತಿರೇಕೇಣ ಅಸ್ತಿ | ಜಾಗ್ರದಪಿ ತಥೈವ ಇತ್ಯರ್ಥಃ | ಪರಮಾರ್ಥಸದ್ವಿಜ್ಞಾನಮಾತ್ರಾವಿಶೇಷಾತ್ ||

1. ಮನಸ್ಸು ಎಂದೇ ಕಾರಿಕೆಯಲ್ಲಿದ್ದರೂ ಇದು ಅದ್ವಯವಾಗಿರುವದೆಂದು ಮುಂದಿನ ಕಾರಿಕೆಯಲ್ಲಿ ಹೇಳಿರುವದರಿಂದಲೂ ಆತ್ಮರೂಪದಿಂದಲೇ ಇದು ಸತ್ಯವೆಂದು ಇನ್ನೂ ಮುಂದೆ ವಿವರಿಸಿರುವದರಿಂದಲೂ, ಮನಸ್ಸೆಂದರೆ ಇಲ್ಲಿ ಆತ್ಮನೆಂದೇ ಗ್ರಹಿಸಬೇಕು. ಮಾಂ. ೪ ನೆಯ ಮಂತ್ರದ ಭಾಷ್ಯವನ್ನು ನೋಡಿ.

2. “ ಮಾಯೆಯಿಂದ ಅಲುಗಾಡುತ್ತಿರುತ್ತದೆ ” ಎಂದರೆ ಇದೂ ಒಂದು ಬಗೆಯ ಅಲುಗಾಟವೆಂದು ಭಾವಿಸಬಾರದು.

(ಭಾಷ್ಯಾರ್ಥ)

ಹಾವು ಹಗ್ಗದ ರೂಪದಿಂದ ಹೇಗೋ ಹಾಗೆ ನಿಜವಾಗಿ ಅತ್ಮರೂಪದಿಂದ ಅದ್ವಯವಾಗಿದ್ದು ಕೊಂಡು ಮನಸ್ಸು ಕನಸಿನಲ್ಲಿ ದ್ವೈತದಂತೆ ಕಾಣುತ್ತಿರುವದು. (ಇದಕ್ಕೆ) ಸಂಶಯವಿಲ್ಲ. ಏಕೆಂದರೆ ಸ್ವಪ್ನದಲ್ಲಿ ವಿಜ್ಞಾನಕ್ಕಿಂತಲೇ ಬೇರೆಯಾಗಿ- ಆನೆಯೇ ಮುಂತಾದ ಗ್ರಾಹ್ಯವಾಗಲಿ ಅಥವಾ ಅದನ್ನು ಗ್ರಹಿಸುವ ಚಕ್ಷುರಿಂದ್ರಿಯವೇ ಮುಂತಾದದ್ದಾಗಲಿ-ದ್ವೈತವು ಇರುವದೇ ಇಲ್ಲ. ಎಚ್ಚರದಲ್ಲಿಯೂ ಹಾಗೆಯೇ ಎಂದರ್ಥ. ಏಕೆಂದರೆ ಪರಮಾರ್ಥಸತ್ತಾಗಿರುವ ವಿಜ್ಞಾನಮಾತ್ರವೇ (ಇರುವ ದೆಂಬುದು) ಸಮಾನವಾಗಿರುತ್ತದೆ.

ದ್ವೈತವು ಮನೋಮಾತ್ರ

(ಭಾಷ್ಯ)

೧೮೩. ರಜ್ಜು ಸರ್ಪವತ್ ವಿಕಲ್ಪನಾರೂಪಂ ದ್ವೈತರೂಪೇಣ ಮನ ಏವ ಇತಿ ಉಕ್ತಮ್ | ತತ್ರ ಕಿಂ ಪ್ರಮಾಣಮ್ ಇತಿ ? ಅನ್ವಯವ್ಯತಿರೇಕಲಕ್ಷಣಮ್ ಅನುಮಾನಮ್ ಆಹ | ಕಥಮ್ ?

(ಭಾಷ್ಯಾರ್ಥ)

ಹಗ್ಗದ ಹಾವಿನಂತೆ ಮನಸ್ಸೇ ದ್ವೈತರೂಪದಿಂದ ವಿಕಲ್ಪನಾರೂಪ(ವುಳ್ಳದ್ದಾಗಿರುವದು) ಎಂದು ಹೇಳಿದೆಯಷ್ಟೆ. ಅದಕ್ಕೆ ಪ್ರಮಾಣವೇನು ? ಎಂದರೆ (ಇದಕ್ಕೆ) ಅನ್ವಯ, ವ್ಯತಿರೇಕ ಎಂಬ ಅನುಮಾನವನ್ನು ಹೇಳುತ್ತಾರೆ. ಹೇಗೆಂದರೆ :—

ಮನೋದೃಶ್ಯಮಿದಂ ದ್ವೈತಂ ಯತ್ಕಿಂಚಿತ್ ಸಚರಾಚರಮ್ |
ಮನಸೋ ಹ್ಯನುನಿಭಾವೇ ದ್ವೈತಂ ನೈವೋಪಲಭ್ಯತೇ || ೩೧ ||

೩೧. ಸಚರಾಚರವಾದ ಈ ದ್ವೈತನೆಂಬುದು ಎಷ್ಟಿದೆಯೋ (ಅಷ್ಟು) ಮನೋದೃಶ್ಯವಾಗಿರುತ್ತದೆ. ಏಕೆಂದರೆ ಮನಸ್ಸು ಅಮನಸ್ಸಾದರೆ ದ್ವೈತವು ತೋರುವದೇ ಇಲ್ಲ.

1. ಮನಸ್ಸಿಗಿಂತ ಎಂದು ಅರ್ಥವನ್ನು ಮಾಡಬೇಕಾದದ್ದಿಲ್ಲ; ಚೈತನ್ಯಕ್ಕಿಂತ ಎಂದೇ ಅರ್ಥ.

2. ಅತ್ಮಚೈತನ್ಯವೇ.

3. ಅದಿದ್ದರೆ ಇದೂ ಇರುವದು ಎಂಬುದು ಅನ್ವಯ; ಅದಿಲ್ಲದಿದ್ದರೆ ಇದೂ ಇರುವದಿಲ್ಲ ಎಂಬುದು ವ್ಯತಿರೇಕ.

(ಭಾಷ್ಯ)

೧೮೪. ತೇನ ಹಿ ಮನಸಾ ವಿಕಲ್ಪ್ಯಮಾನೇನ ದೃಶ್ಯಮ್ ಮನೋದೃಶ್ಯಮ್ ಇದಂ ದ್ವೈತಮ್ | ಸರ್ವಂ ಮನಃ ಇತಿ ಪ್ರತಿಜ್ಞಾ | ತದ್ಭಾವೇ ಭಾವಾತ್ ತದಭಾವೇ ಅಭಾವಾತ್ | ಮನಸೋ ಹಿ ಅಮನೀಭಾವೇ ನಿರುದ್ಧೇ^೧ ವಿವೇಕದರ್ಶನಾಭ್ಯಾಸ ವೈರಾಗ್ಯಾಭ್ಯಾಂ ರಜ್ಜ್ವಾಮಿವ ಸರ್ಪೇ, ಲಯಂ ಗತೇ ವಾ ಸುಷುಪ್ತೇ, ದ್ವೈತಂ ನೈವ ಉಪಲಭ್ಯತೇ | ಇತಿ ಅಭಾವಾತ್ ಸಿದ್ಧಂ ದ್ವೈತಸ್ಯ ಅಸತ್ತ್ವಮ್ ಇತ್ಯರ್ಥಃ ||

(ಭಾಷ್ಯಾರ್ಥ)

ವಿವಿಧವಾಗಿ ಕಲ್ಪಿಸಲ್ಪಡುವ ಆ ಮನಸ್ಸಿಗೇ ಈ ದ್ವೈತವೆಂಬುದು ದೃಶ್ಯವಾಗಿ ರುತ್ತದೆ^೨. ಆದ್ದರಿಂದ ಮನೋದೃಶ್ಯವು. ಎಲ್ಲವೂ ಮನಸ್ಸೇ ಎಂಬುದು ಪ್ರತಿಜ್ಞೆ^೩. ಏಕೆಂದರೆ ಅದಿದ್ದರೆ ಇರುತ್ತದೆ, ಅದಿಲ್ಲದಿದ್ದರೆ (ಇದೂ) ಇರುವದಿಲ್ಲ. ಹೇಗೆಂದರೆ ಮನಸ್ಸಿಗೆ ಅಮನೀಭಾವವಾದರೆ, ವಿವೇಕದರ್ಶನದ ಅಭ್ಯಾಸ (ಮತ್ತು) ವೈರಾಗ್ಯ- (ಇವು)ಗಳಿಂದ (ಮನಸ್ಸು) ಹಗ್ಗದಲ್ಲಿ ಹಾವಿನಂತೆ ನಾಶಗೊಳಿಸಲ್ಪಟ್ಟರೆ^೪, ಅಥವಾ ಸುಷುಪ್ತಿಯಲ್ಲಿ ಅಡಗಿದರೆ^೫, ದ್ವೈತವು ತೋರುವದೇ ಇಲ್ಲ. ಆದ್ದರಿಂದ (ಹೀಗೆ) ಇರುವದಿಲ್ಲವಾದ್ದರಿಂದ ದ್ವೈತವು ಅಸತ್ತು^೬ ಎಂದು ಸಿದ್ಧವಾಯಿತು ಎಂದರ್ಥ.

ಜ್ಞಾನದಿಂದ ಮನಸ್ಸು ಅಮನಸ್ಸಾಗುವದು

(ಭಾಷ್ಯ)

೧೮೫. ಕಥಂ ಪುನರಮನೀಭಾವಃ ಇತಿ ? ಉಚ್ಯತೇ—

1. “ ಮನಸಿ ” ಎಂದು ಅಧ್ಯಾಹಾರಮಾಡಿಕೊಳ್ಳಬೇಕು. ಅಗ ಮುಂದೆ ಬಂದಿರುವ ಸಪ್ತಮೀವಿಭಕ್ತಿಗಳನ್ನು ಇದಕ್ಕೆ ಹೊಂದಿಸಿಕೊಳ್ಳುವದಕ್ಕೆ ಅನುಕೂಲವಾಗುತ್ತದೆ.
2. ಮನಸ್ಸಿಗೆ ದೃಶ್ಯ ಎಂಬಲ್ಲಿ ಮನಸ್ಸೇ ದೃಶ್ಯವಾಗಿ ತೋರುತ್ತದೆ-ಎಂಬ ಅಭಿಪ್ರಾಯವು ಆಡಿದೆ.
3. ಪ್ರತಿಜ್ಞೆ, ಹೇತು-ಮುಂತಾದ ನ್ಯಾಯದ ಅವಯವಗಳನ್ನು ೨೪ ಭಾಷ್ಯದಲ್ಲಿ ವಿವರಿಸಿದೆ.
4. ಬಾಧಿತವಾದರೆ ಎಂದರ್ಥ. ಯೋಗದಲ್ಲಿ ಹೇಳಿರುವ ಚಿತ್ತದಿರೋಧವಿಲ್ಲ.
5. ಮನಸ್ಸು ಅಲ್ಲಿ ಕಾಣದೆ ಇದ್ದರೂ ಅಲ್ಲಿ ಇದೆ ಎಂದೇ ನಮ್ಮಗಳ ಭಾವತೆಯಿದೆ ಆದ್ದರಿಂದ ಅಲ್ಲಿ ಅದು ಅಡಗಿದೆ ಎಂದು ಹೇಳಿದೆ. ನಿಜವಾಗಿ ಅಲ್ಲಿಯೂ ಮನಸ್ಸಿಲ್ಲ.
6. ಜ್ಞಾನವೇ ಜ್ಞೇಯವಸ್ತುವಿನ ಇರವಿಗೆ ಪ್ರಮಾಣವು ಎಂದು ಭಾಷ್ಯ.

(ಭಾಷ್ಯಾರ್ಥ)

(ಪ್ರಶ್ನೆ) :—(ಮನಸ್ಸು) ಅಮನಸ್ಸಾಗುವದಾದರೂ ಹೇಗೆ ?

(ಉತ್ತರ) :—ಹೇಳುತ್ತೇನೆ.

ಆತ್ಮಸತ್ಯಾನುಬೋಧೇನ ನ ಸಜ್ಜಲ್ಪಯತೇ ಯದಾ |

ಅಮನಸ್ತಾಂ ತದಾ ಯಾತಿ ಗ್ರಾಹ್ಯಾಭಾವೇ ತದಗ್ರಹಮ್ || ೩೨ ||

೩೨. ಆತ್ಮಸತ್ಯಾನುಬೋಧದಿಂದ ಯಾವಾಗ ಸಂಕಲ್ಪಿಸುವದಿಲ್ಲವೋ ಆಗ ಗ್ರಾಹ್ಯವು ಇಲ್ಲವಾಗಲು ಗ್ರಹಣವಿಲ್ಲದ್ದಾಗಿ ಅದು ಅಮನಸ್ತೆಯನ್ನು ಹೊಂದುವದು.

ಭಾಷ್ಯ

೧೮೬. ಆತ್ಮೈವ ಸತ್ಯಮ್ ಆತ್ಮಸತ್ಯಮ್ ಮೃತ್ತಿಕಾವತ್ | “ ವಾಚಾರ ಮ್ಪಣಂ ವಿಕಾರೋ ನಾಮಧೇಯಂ ಮೃತ್ತಿಕೇತ್ಯೇವ ಸತ್ಯಮ್ ” (ಭಾಂ. ೬-೧-೪) ಇತಿ ಶ್ರುತೇಃ | ತಸ್ಯ ಶಾಸ್ತ್ರಾಚಾರ್ಯೋಪದೇಶಮ್ ಅನು ಅವಬೋಧಃ ಆತ್ಮ ಸತ್ಯಾನುಬೋಧಃ | ತೇನ ಸಜ್ಜಲ್ಪಾಭಾವತಯಾ ನ ಸಜ್ಜಲ್ಪಯತೇ ದಾಹ್ಯಾಭಾವೇ ಜ್ವಲನಮಿವ ಅಗ್ನಿಃ¹ | ಯದಾ ಯಸ್ಮಿನ್ ಕಾಲೇ ತದಾ ತಸ್ಮಿನ್ ಕಾಲೇ ಅಮನ ಸ್ತಾಮ್ ಅಮನೋಭಾವಂ ಯಾತಿ ಗ್ರಾಹ್ಯಾಭಾವೇ ತತ್ ಮನಃ ಅಗ್ರಹಂ ಗ್ರಹಣ ವಿಕಲ್ಪನಾವರ್ಜಿತಮ್ ಇತ್ಯರ್ಥಃ ||

(ಭಾಷ್ಯಾರ್ಥ)

ಆತ್ಮಸತ್ಯವು ಎಂದರೆ ಆತ್ಮನೆಂಬ ಸತ್ಯವು. “ ವಿಕಾರವು ವಂತಿನಿಂದಾಗಿರುವ ಬರಿಯ ಹೆಸರು. ಮಣ್ಣೆಂಬುದೇ ಸತ್ಯವು ” (ಭಾಂ. ೬-೧-೪) ಎಂಬ ಶ್ರುತಿಯ ಪ್ರಮಾಣವಂತೆ ಮೃತ್ತಿಕೆಯಂತೆ² (ಆತ್ಮನೇ ಸತ್ಯವು). ಆ (ಆತ್ಮಸತ್ಯವನ್ನು

1. “ ಅಗ್ನಿಃ ” ಎಂಬ ಅಚ್ಚಿನ ಪಾಶವು ಅಷ್ಟು ಹೊಂದುಗಿಯಾಗಿಲ್ಲ. “ ಅಗ್ನಿಃ ” ಎಂದು ತಿದ್ದಿಕೊಂಡರೂ ಜ್ವಲನಂ ನ ಕುರುತೇ ಎಂದು ಅಧ್ಯಾಹಾರಮಾಡಿಕೊಂಡು ಅನ್ವಯಿಸಬೇಕಾಗುವದು. ಇಲ್ಲಿ ಮೂಲವು ಏನೋ ಸ್ವಲ್ಪ ಬದಲಾಯಿಸುವಂತೆ ಕಾಣುತ್ತದೆ.

2. ಮೃತ್ತಿಕೆಯೇ ಹೇಗೆ ಘಟಾದಿಕಲ್ಪನೆಗಳಿಗೆ ಆಸ್ವದವಾಗಿರುವದೋ ಹಾಗೆ ಪರಮಾರ್ಥಸತ್ಯನಾದ ಆತ್ಮನೇ ಎಲ್ಲಕ್ಕೂ ಆಸ್ವದನಾಗಿರುತ್ತಾನೆ, ಆತ್ಮನನ್ನು ಬಿಟ್ಟು ಯಾವ ದೊಂದೂ ಸತ್ಯವಾಗಿರುವದಿಲ್ಲ ಎಂದರ್ಥ. “ ವಿಕಾತ್ಮಪ್ರತ್ಯಯಸಾರಮ್ ” ಎಂಬ ಶ್ರುತಿಯ ಅಭಿಪ್ರಾಯವೂ ಇಲ್ಲಿದೆ.

ಶಾಸ್ತ್ರ, ಆಚಾರ್ಯ-ಇವರುಗಳ ಉಪದೇಶಕ್ಕೆ ಅನುಗುಣವಾಗಿ ಅರಿತು ಕೊಳ್ಳುವದೇ ಆತ್ಮಸತ್ಯಾನುಬೋಧವು! ಆದರಿಂದ ಸಂಕಲ್ಪಮಾಡತಕ್ಕ (ವಿಷಯವು ಯಾವದೂ) ಇಲ್ಲದಿರುವದರಿಂದ ಸುಡುವ (ವಸ್ತು)ವಿಲ್ಲವಾಗಲು ಬೆಂಕಿಯು ಸುಡುವಿಕೆಯನ್ನು (ಬಿಡು)ವಂತೆ ಯಾವಾಗ ಯಾವಕಾಲದಲ್ಲಿ (ಯಾವ ದನ್ನೂ) ಸಂಕಲ್ಪಿಸದೆ ಇರುವದೋ, ಆಗ ಆ ಕಾಲದಲ್ಲಿ ಆ ಮನಸ್ಸು ಗ್ರಾಹ್ಯವಾದ (ವಸ್ತು) ಇಲ್ಲವಾಗಲು ಅಗ್ರಹವಾಗಿ ಅರಿಯುವದೆಂಬ ವಿಕಲ್ಪವಿಲ್ಲದ್ದಾಗಿ ಎಂದರ್ಥ. (ಆಗ) ಅಮನಸ್ತೆಯನ್ನು ಮನಸ್ಸಾಗಿಲ್ಲದಿರುವಿಕೆಯನ್ನು ಹೊಂದುತ್ತದೆ.

ಜ್ಞಾನದ ಸ್ವರೂಪ

(ಭಾಷ್ಯ)

೧೮೭. ಯದಿ ಅಸದಿದಂ ದ್ವೈತಮ್ ಕೇನ ಸ್ವಮಜಮ್ ಆತ್ಮತತ್ತ್ವಂ ವಿಬುಧ್ಯತೇ ಇತಿ ? ಉಚ್ಯತೇ—

(ಭಾಷ್ಯಾರ್ಥ)

(ಅಕ್ಷೇಪ):—ಈ ದ್ವೈತವು ಅಸತ್ತೇ ಆದರೆ ಹುಟ್ಟಿಲ್ಲದ ರನ್ನ ಆತ್ಮನನ್ನು ಏತರಿಂದ ಅರಿಯಬೇಕು ?

(ಪರಿಹಾರ):—ಹೇಳುತ್ತೇನೆ:—

ಅಕಲ್ಪಕಮಜಂ ಜ್ಞಾನಂ ಜ್ಞೇಯಾಭಿನ್ನಂ ಪ್ರಚಕ್ಷತೇ |

ಬ್ರಹ್ಮಜ್ಞೇಯಮಜಂ ನಿತ್ಯಮಜೇನಾಜಂ ವಿಬುಧ್ಯತೇ || ೩೩ ||

೩೩. ಜ್ಞಾನವು, ಅಕಲ್ಪಕವು, ಅಜವು, ಜ್ಞೇಯಾಭಿನ್ನವು (ಎಂದು) ಹೇಳುವರು. ಬ್ರಹ್ಮಜ್ಞೇಯವು ನಿತ್ಯವೂ ಅಜವು. ಅಜದಿಂದ ಅಜವು ಅರಿತುಕೊಳ್ಳುತ್ತದೆ.

1. ಶ್ರುತಿ, ಗುರುವಾಕ್ಯ, ಆತ್ಮಾನುಭವ-ಈ ಮೂರೂ ಹೊಂದುಗಡೆಯಾಗಿ ಆಗುವ ಬೋಧವೇ ಆತ್ಮಸತ್ಯಾನುಬೋಧವು.

2. ಅಸತ್ಯವೆಂದು ಸ್ಫುಟವಾಗಲು.

3. ಆತ್ಮಸ್ವರೂಪವನ್ನೇ ಪಡೆದುಬಿಡುತ್ತದೆ.

4. “ ಸಮಾನ್ವಿತಮ್ ” ಎಂಬ ಅಚ್ಚಿನ ಪಾಠಕಿಂತ ಇದು ಉತ್ತಮ.

5. ಭಾಷ್ಯಕ್ಕೆ ಅನುಗುಣವಾಗಿ ಕನ್ನಡಿಸಿರುವುದು. “ ಬ್ರಹ್ಮಜ್ಞೇಯಮ್ ” ಬಿಡಿಸಿ ಕೊಂಡು ಜ್ಞೇಯವಾದ ಬ್ರಹ್ಮವು ನಿತ್ಯವು, ಅಜವಾದದ್ದು ”-ಎಂದೂ ಕನ್ನಡಿಸಬಹುದು.

(ಭಾಷ್ಯ)

೧೮೮. ಅಕಲ್ಪಕಂ ಸರ್ವಕಲ್ಪನಾನರ್ಜಿತಮ್ ಅತ ಏವ ಅಜಂ ಜ್ಞಾನಂ ಜ್ಞಾಪ್ತವಾತ್ರಂ ಜ್ಞೇಯೇನ ಪರಮಾರ್ಥಸತಾ ಬ್ರಹ್ಮಣಾ ಅಭಿನ್ನಂ ಪ್ರಚಕ್ಷತೇ ಕಥಯಂತಿ ಬ್ರಹ್ಮವಿದಃ | “ನ ಹಿ ವಿಜ್ಞಾತುರ್ವಿಜ್ಞಾತೇ ವಿಸರಲೋಪೋ ವಿದ್ಯತೇ” (ಬೃ. ೪-೩-೪೦) ಅಗ್ನೃಷ್ಟವತ್ | “ವಿಜ್ಞಾನಮಾನಂದಂ ಬ್ರಹ್ಮ” (ಬೃ. ೩-೯-೨೮) “ಸತ್ಯಂ ಜ್ಞಾನಮನಂತಂ ಬ್ರಹ್ಮ” (ತೈ. ೨-೧) ಇತ್ಯಾದಿಶ್ರುತಿಭ್ಯಃ | ತಸ್ಯೈವ ವಿಶೇಷಣಮ್ (ಬ್ರಹ್ಮಜ್ಞೇಯಮ್) | ಬ್ರಹ್ಮಜ್ಞೇಯಂ ಯಸ್ಯ ಸ್ವಸ್ಯ ತದಿದಂ ಬ್ರಹ್ಮಜ್ಞೇಯಮ್ | ಔಷ್ಣಸ್ಯೇವ ಅಗ್ನಿವತ್ ಅಭಿನ್ನಮ್ | ತೇನ ಆತ್ಮಸ್ವರೂಪೇಣ ಅಜೇನ ಜ್ಞಾನೇನ ಅಜಂ ಜ್ಞೇಯಮ್ ಆತ್ಮತತ್ತ್ವಂ ಸ್ವಯಮೇವ ವಿಬುದ್ಯತೇ ಅವಗಚ್ಛತಿ | ನಿತ್ಯಪ್ರಕಾಶಸ್ವರೂಪ ಇವ ಸವಿತಾ ನಿತ್ಯವಿಜ್ಞಾನೈಕರಸಘನತ್ವಾತ್ ನ ಜ್ಞಾನಾಂತರಮ್ ಅಪೇಕ್ಷತೇ ಇತ್ಯರ್ಥಃ ||

(ಭಾಷ್ಯಾರ್ಥ)

ಅಕಲ್ಪಕವಾದ ಯಾವ ಕಲ್ಪನೆಯೂ ಇಲ್ಲದೆ, ಆದ್ದರಿಂದಲೇ ಅಜವಾದ ಜ್ಞಾನವು ಬರಿಯ ಚೈತನ್ಯವು ಜ್ಞೇಯವಾದ ಪರಮಾರ್ಥಸದ್ಭಾವಾದ ಬ್ರಹ್ಮಕ್ಕಿಂತ ಬೇರೆಯಲ್ಲ (ಎಂದು) ಬ್ರಹ್ಮಜ್ಞಾನಿಗಳು ಹೇಳುವರು, ತಿಳಿಸುತ್ತಾರೆ. “ಅರಿಯುವಾತನ ಅರಿವಿಗೆ ನಾಶವು ಇರುವದೇ ಇಲ್ಲ” (ಬೃ. ೪-೩-೩೦) ಬೆಂಕಿಯ ಬಿಸಿಗೆ ಹೇಗೆ (ಲೋಪವಿಲ್ಲವೋ ಹಾಗೆ). “ವಿಜ್ಞಾನವೂ ಅನಂದವೂ ಆದ ಬ್ರಹ್ಮವು” (ಬೃ. ೩-೯-೨೮) “ಸತ್ಯವೂ ಜ್ಞಾನವೂ ಅನಂತವೂ ಆದ ಬ್ರಹ್ಮವು” (ತೈ. ೨-೧) ಮುಂತಾದ ಶ್ರುತಿಗಳು ಇದಕ್ಕೆ ಪ್ರಮಾಣವು. ಆ ಜ್ಞಾನಕ್ಕೆ (ಇನ್ನೊಂದು) ವಿಶೇಷಣವನ್ನು (ಹೇಳುತ್ತಾರೆ): (ಇದು ಬ್ರಹ್ಮಜ್ಞೇಯವು). ಬ್ರಹ್ಮವು ಯಾವ ತನಗೆ ಜ್ಞೇಯವಾಗಿರುವದೋ ಅಂಥ ಇದು ಬ್ರಹ್ಮಜ್ಞೇಯವು. ಬಿಸಿಯು ಬೆಂಕಿಗೆ ಹೇಗೋ

1. “ ಉಷ್ಣಸ್ಯೇನ ” ಎಂಬ ಆ|| ಶಾಶ್ವತಕ್ಕಿಂತ ಇದು ಮೇಲು.
2. ಇದು ಇಂಥ “ ದ್ರವ್ಯವು, ಗುಣವು ” ಮುಂತಾದ ಕಲ್ಪನೆಯಿಲ್ಲದೆ.
3. “ ಬ್ರಹ್ಮಜ್ಞೇಯವಾದ ಜ್ಞಾನವು ” ಎಂದು ಅನ್ವಯಿಸಿರುತ್ತದೆ. ಅಜವಾಗಿರುವ ಆತ್ಮತತ್ತ್ವವು ತಾನೇ ತನ್ನನ್ನರಿಯುವ ಜ್ಞಾನವಾಗಿರುತ್ತದೆ ಎಂಬರ್ಥವು ಇದರಿಂದ ಹೊರಡುತ್ತದೆ. ಬ್ರಹ್ಮವೂ, ಜ್ಞೇಯವೂ, ನಿತ್ಯವೂ, ಅಜವೂ ಆದ ಜ್ಞಾನವಾಗಿರುತ್ತದೆ ಎಂದೂ ಅರ್ಥವನ್ನು ಮಾಡಬಹುದು. ‘ ಜ್ಞೇಯವೆಂಬುದು ’ಭೂತಪೂರ್ವಗತಿಯಿಂದ ಎಂದು ಉಪ

(ಹಾಗೆ ಬ್ರಹ್ಮಕ್ಕಿಂತಲೂ) ಅಭಿನ್ನವಾದದ್ದು. (ನಿತ್ಯವೂ ಅಜವಾದದ್ದು¹). ಆ ತನ್ನ ಸ್ವರೂಪವೇ ಆಗಿರುವ ಅಜವಾದ ಜ್ಞಾನದಿಂದ ಅಜವಾದ ಜ್ಞೇಯವು ಆತ್ಮತತ್ವವು, ತಾನೇ ಅರಿತುಕೊಳ್ಳುತ್ತದೆ, ಗೊತ್ತುಮಾಡಿಕೊಳ್ಳುತ್ತದೆ. ಯಾವಾಗಲೂ ಬೆಳಗುತ್ತಿರುವ ಸ್ವರೂಪದ ಸೂರ್ಯನಂತೆ ಯಾವಾಗಲೂ ಅರಿವಿನ ಸ್ವರೂಪವೇ ಆಗಿರುವ ಗಟ್ಟಿಯಾಗಿರುವದರಿಂದ ಮತ್ತೊಂದು ಜ್ಞಾನವನ್ನು ಬಯಸುವದಿಲ್ಲ² ಎಂದರ್ಥ.

ಜ್ಞಾನದಿಂದ ನಿಗ್ರಹವಾದ ಮನಸ್ಸಿನ ಸ್ವರೂಪ

(ಭಾಷ್ಯ)

೧೮೯. ಆತ್ಮಸತ್ಯಾನುಬೋಧೇನ ಸಜ್ಜಲ್ಪಮ್ ಆಕುರ್ವತ್ ಬಾಹ್ಯವಿಷಯಾ ಭಾವೇ ನಿರಂಧನಾಗ್ನಿವತ್ ಪ್ರಶಾಂತಂ ನಿಗೃಹೀತಂ ನಿರುದ್ಧಂ ಮನೋ ಭವತಿ ಇತ್ಯುಕ್ತಮ್ | ಏನಂ ಚ ಮನಸಃ ಹಿ ಅಮನೀಭಾವೇ ದ್ವೈತಾಭಾವಶ್ಚ ಉಕ್ತಃ | ತಸ್ಯ—

(ಭಾಷ್ಯಾರ್ಥ)

ಆತ್ಮನೇ ಸತ್ಯನೆಂಬ ಅನುಬೋಧದಿಂದ ಹೊರಗಿನ ವಿಷಯವಿಲ್ಲವಾಗಲು ಸಂಕಲ್ಪವನ್ನು ಮಾಡದೆ ಕಟ್ಟಿಗೆಯಿಲ್ಲದ ಬೆಂಕಿಯಂತೆ ಬದಕ ಶಾಂತವಾಗಿ ಮನಸ್ಸು ನಿಗೃಹೀತವಾಗಿ ನಿರುದ್ಧವಾಗುವದು ಎಂದು ಹೇಳಿದ್ದಾಯಿತು. ಮತ್ತು ಹೀಗೆ ಮನಸ್ಸು ಮನಸ್ಸಲ್ಲದೆ ಹೋಗಲು ದ್ವೈತವೂ ಇರುವದಿಲ್ಲ ಎಂದು ಹೇಳಿದ್ದಾಯಿತು³. ಆ—

ನಿಗೃಹೀತಸ್ಯ ಮನಸೋ ನಿರ್ವಿಕಲ್ಪಸ್ಯ ಧೀಮತಃ |

ಪ್ರಚಾರಃ ಸ ತು ವಿಜ್ಞೇಯಃ ಸುಷುಪ್ತೇಽನೋ ನ ತತ್ಸಮಃ || ೩೪ ||

೩೪. ನಿಗೃಹೀತವಾದ, ನಿರ್ವಿಕಲ್ಪವಾದ, ಧೀಮಂತವಾದ ಮನಸ್ಸಿನ ಪ್ರಚಾರವಿದೆಯಲ್ಲ, ಅದನ್ನೇ ಅರಿತುಕೊಳ್ಳಬೇಕು. ತನಿನ್ನಿದ್ರಿಯಲ್ಲಿ (ಇರುವದು) ಬೇರೆಯ (ತರ)ದ್ದು ; ಅದಕ್ಕೆ ಸಮನಲ್ಲ.

1. ಈ ಎರಡು ಮಾತುಗಳು ಭಾಷ್ಯದಲ್ಲಿ ಇಲ್ಲಿ ಬಿಟ್ಟುಹೋಗಿವೆ.

2. ಅಕ್ಷರಾರ್ಥವನ್ನು ಹಿಡಿದು ತಾನು ತನ್ನನ್ನೇ ಅರಿತುಕೊಳ್ಳುತ್ತದೆ ಎಂಬ ಕರ್ಮ ಕರ್ತೃಭಾವವನ್ನು ಕಲ್ಪಿಸಬಾರದು—ಎಂದು ಭಾವ.

3. ೩೧-೩೨ ನೆಯ ಶ್ಲೋಕಗಳಲ್ಲಿ ಹೇಳಿರುವದರ ಸಾರವಿದು.

(ಭಾಷ್ಯ)

೧೯೦. ಏವಂ ನಿಗೃಹೀತಸ್ಯ ನಿರುದ್ಧಸ್ಯ ಮನಸಃ ನಿರ್ವಿಕಲ್ಪಸ್ಯ ಸರ್ವ ಕಲ್ಪನಾವರ್ಜಿತಸ್ಯ ಧೀಮತಃ ವಿವೇಕವತಃ ಪ್ರಚರಣಂ ಪ್ರಚಾರಃ ಯಃ ಸ ತು ಪ್ರಚಾರಃ (ವಿಜ್ಞೇಯಃ)¹ ವಿಶೇಷೇಣ ಜ್ಞೇಯಃ ಯೋಗಿಭಿಃ | ನನು ಸರ್ವಪ್ರತ್ಯಯಾ ಭಾವೇ ಯಾದೃಶಃ ಸುಷುಪ್ತಿಸ್ಥಸ್ಯ ಮನಸಃ ಪ್ರಚಾರಃ ತಾದೃಶ ಏವ ನಿರುದ್ಧಸ್ಯಾಪಿ | ಪ್ರತ್ಯಯಾಭಾವಾವಿಶೇಷಾತ್ | ಕಿಂ ತತ್ರ ವಿಜ್ಞೇಯಮ್ ಇತಿ ? ಅತ್ರ ಉಚ್ಯತೇ | ನೈವಮ್ | ಯಸ್ಮಾತ್ ಸುಷುಪ್ತೇ ಅನ್ಯಃ ಪ್ರಚಾರಃ ಅವಿದ್ಯಾವೋಹತನೋಗ್ರಸ್ತಸ್ಯ ಅನ್ತರ್ಲೀನಾನೇಕಾನರ್ಥಪ್ರವೃತ್ತಿಬೀಜವಾಸನಾವತಃ ಮನಸಃ ಆತ್ಮಸತ್ತ್ವಾನು ಬೋಧಹುತಾಶವಿಪ್ಲುಷ್ಪಾವಿದ್ಯಾನರ್ಥಪ್ರವೃತ್ತಿಬೀಜಸ್ಯ ನಿರುದ್ಧಸ್ಯ ಅನ್ಯ ಏವ ಪ್ರಶಾಂತಸರ್ವಕ್ಲೇಶರಜಸಃ ಸ್ವತನ್ತ್ರಃ ಪ್ರಚಾರಃ | ಅತಃ ನ ತತ್ಸಮಃ | ತಸ್ಮಾತ್ ಯುಕ್ತಃ ಸ ವಿಜ್ಞಾತುಮ್ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಹೀಗೆ ನಿಗೃಹೀತವಾದ ನಿರುದ್ಧವಾದ ನಿರ್ವಿಕಲ್ಪವಾದ ಯಾವ ಕಲ್ಪನೆಯೂ ಇಲ್ಲದ ಧೀವಂತನಾದ ಎಂದರೆ ವಿವೇಕದಿಂದ ಕೂಡಿರುವ ನಡೆಯೆಂಬ ಪ್ರಚಾರವಿದೆ ಯಲ್ಲ, ಆ ಪ್ರಚಾರವು ವಿಜ್ಞೇಯವು, ಯೋಗಿಗಳಾದವರು ವಿಶೇಷವಾಗಿ ಅರಿತು ಕೊಳ್ಳತಕ್ಕದ್ದು.

(ಅಕ್ಷೇಪ):—ಯಾವ ಪ್ರತ್ಯಯವೂ ಇಲ್ಲದೆ ಹೋಗಲಾಗಿ ತನಿನ್ನಿದಿಯಲ್ಲಿರುವ ಮನಸ್ಸಿನ ಪ್ರಚಾರವು ಎಂಥದ್ದು (ಗಿರುವದೋ) ನಿರುದ್ಧ (ಮನಸ್ಸಿನ) ಪ್ರಚಾರವೂ ಅಂಥದ್ದೇ (ಆಗಿರುತ್ತದೆ). ಏಕೆಂದರೆ ಪ್ರತ್ಯಯಗಳು ಇಲ್ಲವೆಂಬುದು (ಎರಡಕ್ಕೂ) ಸಮಾನವಾಗಿರುತ್ತದೆ. (ಹೀಗಿರುವಲ್ಲಿ) ಇಲ್ಲಿ ಅರಿತುಕೊಳ್ಳತಕ್ಕದ್ದು ಏನು ?

1. ಈ ಮಾತು ಅ|| ದಲ್ಲಿ ಬಿಟ್ಟು ಹೋಗಿದೆ. ಅ||ಕಾ||ಗಳಲ್ಲಿ “ ವಿಶೇಷೇಣ ಜ್ಞೇಯಃ ವಿಜ್ಞೇಯಃ ” ಎಂದಿದೆ.
2. ನಿರುದ್ಧವಾದ ಎಂದರೆ ಜ್ಞಾನದಿಂದ ಆತ್ಮನಾಗಿ ಮಾಡಿಕೊಂಡು ಇಲ್ಲವಾಗಿಸಿದ ಎಂದರ್ಥ ; ಇಲ್ಲಿ ಯೋಗದಲ್ಲಿ ಹೇಳಿರುವ ಚಿತ್ರವೃತ್ತಿನಿರೋಧವನ್ನೇನೂ ಹೇಳಿಲ್ಲ.
3. ಆತ್ಮನೇ ಸತ್ಯ, ಮಿಕ್ಕದ್ದೆಲ್ಲವೂ ಅಸತ್ಯ-ಎಂಬ ವಿವೇಕದಿಂದ ಕೂಡಿರುವ.
4. ಪ್ರಚಾರವೆಂದರೆ ವೃತ್ತಿಯು; ವ್ಯವಹಾರದೃಷ್ಟಿಯಿಂದ ಮನಸ್ಸಿನ ವೃತ್ತಿಯು ಜ್ಞಾನವು, ಪರಮಾರ್ಥವಾಗಿ ಅದು ಆತ್ಮನೇ.
5. ವಿಚಾರಕರಾದ ಮುಮುಕ್ಷುಗಳು.

(ಪರಿಹಾರ):— ಇದಕ್ಕೆ (ಉತ್ತರವನ್ನು) ಹೇಳುತ್ತೇವೆ. ಹಾಗಲ್ಲ. ಏಕೆಂದರೆ ತನಿನಿದ್ರೆಯಲ್ಲಿ ಅವಿದ್ಯೆಯೆಂಬ ನೋಹದ ಕತ್ತಲೆಯಿಂದ ಮುಚ್ಚಲ್ಪಟ್ಟಿರುವ ತನ್ನೊಳಗೆ ಅನೇಕ ಅನರ್ಥಪ್ರವೃತ್ತಿಗಳಿಗೆ ಬೀಜವಾದ ವಾಸನೆಗಳಿಂದ ಕೂಡಿರುವ ಮನಸ್ಸಿನ ಪ್ರಚಾರವೇ ಬೇರೆ, ಆತ್ಮನೇ ಸತ್ಯನೆಂಬ ಅನುಬೋಧನೆಂಬ ಬೆಂಕಿಯಿಂದ ಅವಿದ್ಯೆಯೆಂಬ ಅನರ್ಥಪ್ರವೃತ್ತಿಬೀಜವು ಸುಟ್ಟು ಹೋಗಿರುವ ನಿರುದ್ರವಾದ, ಕ್ಲೇಶಗಳ ರಜಸ್ಸೆಲ್ಲ ನಾಶವಾಗಿ ಬಿಟ್ಟಿರುವ (ಮನಸ್ಸಿನ) ಸ್ವತಂತ್ರವಾದ ಪ್ರಚಾರವೇ ಬೇರೆ(ಯ ಬಗೆಯದು)^೨. ಆದ್ದರಿಂದ (ಇದು) ಅದಕ್ಕೆ ಸಮನಲ್ಲ. ಆದ್ದರಿಂದ ಇದನ್ನು ಅರಿತುಕೊಳ್ಳಬೇಕಾದದ್ದು ಯುಕ್ತ ಎಂದು ಅಭಿಪ್ರಾಯ.

(ಭಾಷ್ಯ)

೧೯೧. ಪ್ರಚಾರಭೇದೇ ಹೇತುಮ್ ಆಹ—

(ಭಾಷ್ಯಾರ್ಥ)

(ಈ ಎರಡು) ಪ್ರಚಾರಗಳು ಬೇರೆಯಾಗಿರುವದಕ್ಕೆ ಕಾರಣವನ್ನು ಹೇಳುತ್ತಾರೆ :—

ಲೀಯತೇ ಹಿ ಸುಷುಪ್ತೇ ತನ್ನಿಗೃಹೀತಂ ನ ಲೀಯತೇ |

ತದೇವ ನಿರ್ಭಯಂ ಬ್ರಹ್ಮ ಜ್ಞಾನಾಲೋಕಂ ಸಮಂತತಃ || ೩೫ ||

೩೫. ಏಕೆಂದರೆ ಸುಷುಪ್ತಿಯಲ್ಲಿ ಅದು ಲಯವಾಗುತ್ತದೆ; ನಿಗ್ರಹಿತವಾದರೆ ಲಯವಾಗುವದಿಲ್ಲ. ಅದೇ ನಿರ್ಭಯವಾದ ಎಲ್ಲೆಲ್ಲಿಯೂ ಜ್ಞಾನಾಲೋಕವಾದ ಬ್ರಹ್ಮವು.

1. ಸುಷುಪ್ತಿಯಲ್ಲಿ ವಿಷಯಗಳ ಅರಿವು ಇರುವದಿಲ್ಲವಾದರೂ ಎಚ್ಚತ್ತಕೂಡಲೆ ವಿಷಯಸತ್ಯತ್ವಬುದ್ಧಿಯು ಮತ್ತೆ ಕಾಣುತ್ತದೆ. ಆದ್ದರಿಂದ ಮನಸ್ಸಿನ ವೃತ್ತಿಯಲ್ಲಿ ದ್ವೈತ ಸತ್ಯತ್ವವಾಸನೆಯಿರುವದು ಎಂದು ಹೇಳಿದೆ. ಇಲ್ಲಿ ಹೇಳಿರುವ ಅವಿದ್ಯೆಯ ವಿಷಯಕ್ಕೆ ಒಲಿಲಿಯನ್ನು ನೋಡಿ.

2. ಜ್ಞಾನವುಂಟಾದರೆ ಅವಿದ್ಯೆಯು ನಾಶವಾಗುವದು. ಆದರಿಂದ ರಾಗಾದಿಕ್ಲೇಶಗಳೂ ಹೋಗಿರುವವು. ಆದ್ದರಿಂದ ಕರ್ಮಪ್ರವೃತ್ತಿಯೂ ಆಗದೇ ಇರುವದು. ಆದ್ದರಿಂದ ಇಲ್ಲಿ ಮನಸ್ಸು ಸ್ವತಂತ್ರವಾದ ವೃತ್ತಿಯನ್ನು ಹೊಂದಿರುತ್ತದೆ. ಸುಷುಪ್ತಿಯ ಮನಸ್ಸಿನಂತೆ ಸರವಶವಲ್ಲ.

(ಭಾಷ್ಯ)

೧೯೨. ಲೀಯತೇ ಸುಷುಪ್ತೇ^೧ ಹಿ ಯಸ್ಮಾತ್ ಸರ್ವಾಭಿಃ ಅವಿದ್ಯಾಪ್ರತ್ಯಯ ಬೀಜವಾಸನಾಭಿಃ ಸಹ ತನೋರೂಪಮ್ ಅವಿಶೇಷರೂಪಂ ಬೀಜಭಾವಮ್ ಆ ಸದ್ಯತೇ| ತತ್ ವಿವೇಕವಿಜ್ಞಾನಪೂರ್ವಕಂ ನಿರುದ್ಧಂ ನಿಗೃಹೀತಂ ಸತ್ ನ ಲೀಯತೇ ತನೋಬೀಜಭಾವಂ ನ ಆಸದ್ಯತೇ | ತಸ್ಮಾತ್ ಯುಕ್ತಃ ಪ್ರಚಾರಭೇದಃ ಸುಷುಪ್ತಸ್ಯ ಸಮಾಹಿತಸ್ಯ ಚ^೨ ಮನಸಃ | ಯದಾ ಗ್ರಾಹ್ಯಗ್ರಾಹಕಾವಿದ್ಯಾಕೃತಮಲದ್ವಯ ವರ್ಜಿತಮ್, ತದಾ ಪರಮ್ ಅದ್ವಯಂ ಬ್ರಹ್ಮೈವ ತತ್ ಸಂವೃತ್ತಮ್ ಇತ್ಯತಃ ತದೇವ ನಿರ್ಭಯಮ್ | ದ್ವೈತಗ್ರಹಣಸ್ಯ ಭಯನಿಮಿತ್ತಸ್ಯ ಅಭಾವಾತ್ ಶಾಂತಮ್ ಅಭಯಂ ಬ್ರಹ್ಮ | ಯದ್ ಅವಿದ್ಯಾನ್ ನ ಬಿಭೇತಿ ಕುಶಲ್ತನ | ತದೇವ ವಿಶೇಷ್ಯತೇ ಜ್ಞಪ್ತಿಃ ಜ್ಞಾನಮ್ ಆತ್ಮಸ್ವಭಾವಚೈತನ್ಯಮ್ | ತದೇವ ಜ್ಞಾನಮ್ ಆಲೋಕಃ ಪ್ರಕಾಶಃ ಯಸ್ಯ ತದ್ ಬ್ರಹ್ಮ ಜ್ಞಾನಾಲೋಕಮ್ | ವಿಜ್ಞಾನೈಕರಸಘನಮ್ ಇತ್ಯರ್ಥಃ | ಸಮನ್ತತಃ ಸಮನ್ತಾತ್ ಸರ್ವತಃ | ವ್ಯೋಮವತ್ ನೈರಂತರ್ಯೇಣ ವ್ಯಾಪಕಮ್ ಇತ್ಯರ್ಥಃ ||

(ಭಾಷ್ಯಾರ್ಥ)

ಹಿ=ಏಕೆಂದರೆ (ಇದು) ಸುಷುಪ್ತಿಯಲ್ಲಿ ಅವಿದ್ಯಾಪ್ರತ್ಯಯಗಳಿಗೆ ಬೀಜವಾಗಿರುವ ಎಲ್ಲಾ ವಾಸನೆಗಳೊಡನೆ ಲಯವಾಗುತ್ತದೆ. ತನೋರೂಪವಾದ ಸಾನಾನ್ಯರೂಪವಾದ ಬೀಜಭಾವವನ್ನು ಹೊಂದುತ್ತದೆ. ಅದು ವಿವೇಕವಿಜ್ಞಾನಪೂರ್ವಕವಾಗಿ ನಿಗೃಹೀತವಾದರೆ ನಿರುದ್ಧವಾದರೆ ಲಯವಾಗುವದಿಲ್ಲ. ತನೋರೂಪದ ಬೀಜಭಾವವನ್ನು ಹೊಂದುವದಿಲ್ಲ^೩. ಆದ್ದರಿಂದ ಸುಷುಪ್ತವಾದ ಮತ್ತು ಸಮಾಹಿತವಾದ ಮನಸ್ಸಿನ ಪ್ರಚಾರಗಳಲ್ಲಿ ಭೇದ(ವಿರುವದು) ಯುಕ್ತವಾಗಿರುತ್ತದೆ. ಯಾವಾಗ ಗ್ರಾಹ್ಯ, ಗ್ರಾಹಕ-ಎಂಬ, ಅವಿದ್ಯೆಯಿಂದಾಗಿರುವ ಮಲದ್ವಯವಿಲ್ಲದ್ದಾಗುವದೋ^೪ ಆಗ ಹೆಚ್ಚಿನ ಅದ್ವಯವಾದ ಬ್ರಹ್ಮವೇ ಆದಾಗ

1. 'ಸುಷುಪ್ತೌ' ಎಂಬ ಅಚ್ಚಿನ ಪಾಠಕ್ಕಿಂತ ಇದೇ ಕಾರಿಕಾನುಸಾರಿ.
2. "ಚ" ಇಲ್ಲಿ ಬೇಕು.
3. ಬೀಜಭಾವವು ತನೋರೂಪವು-ಎಂದರೆ ಅವಿದ್ಯಾಕಲ್ಪಿತವು ಎಂದರ್ಥ. ಹಗ್ಗದಲ್ಲಿ ಕಲ್ಪಿತವಾಗಿರುವ ಹಾವು ಕಣ್ಣರಿಯಾದರೆ ಹೇಗೆ ಬೀಜಭಾವವು ಇರುವದೋ ಹಾಗೆಯೇ ಇಲ್ಲಯೂ ಅರಿಯಬೇಕು.
4. ವ್ಯವಹಾರದಲ್ಲಿ ಕಾಣುವ ಅರಿಯುವದು, ಅರಿಯಲ್ಪಡತಕ್ಕದ್ದು-ಎಂಬ ವಿಭಾಗವು ಅವಿದ್ಯಾಕಲ್ಪಿತವಾಗಿರುತ್ತದೆ.

ಬಿಟ್ಟಿರುವುದರಿಂದ ಅದೇ ನಿರ್ಭಯವು. ಭಯಕ್ಕೆ ಕಾರಣವಾದ ದ್ವೈತದ ಅರಿವೆಂಬ ನಿಮಿತ್ತವು ಇಲ್ಲದ್ದರಿಂದ ಶಾಂತವಾಗಿ ಅಭಯವಾಗಿರುವ ಬ್ರಹ್ಮ(ವಾಗಿರುತ್ತದೆ). ಆ ಬ್ರಹ್ಮನನ್ನು ಅರಿತುಕೊಂಡವನು ಏತಕ್ಕೂ ಹೆದರುವದಿಲ್ಲ¹. ಆ (ಬ್ರಹ್ಮರೂಪವಾದ ಮನಸ್ಸಿಗೇ) ವಿಶೇಷಣವನ್ನು ಹೇಳುತ್ತಾರೆ: ಜ್ಞಾನವೆಂದರೆ ಅರಿವು, ಆತ್ಮಸ್ವರೂಪವೇ ಆದ ಚೈತನ್ಯವು. ಆ ಜ್ಞಾನವೆಂಬ ಆಲೋಕವು, ಬೆಳಕು, ಯಾವ ಬ್ರಹ್ಮಕ್ಕಿರುವದೋ ಅದು ಜ್ಞಾನಾಲೋಕವು. ಅರಿವೆಂಬ ಒಂದೇ ರಸದ ಗಟ್ಟಿಯು ಎಂದರ್ಥ. (ಸಮನ್ತತಃ=ಸಮನ್ತಾತ್) ಎಲ್ಲಾ ಕಡೆಯಲ್ಲಿಯೂ ಆಕಾಶದಂತೆ ಎಡೆಬಿಡದೆ ವ್ಯಾಪಿಸಿಕೊಂಡಿರುತ್ತದೆ ಎಂದರ್ಥ.

ಅಜಮನಿದ್ರಮಸ್ವಪ್ನಮನಾಮಕಮರೂಪಕಮ್ |

ಸಕೃದ್ವಿಭಾತಂ ಸರ್ವಜ್ಞಂ ನೋಪಚಾರಃ ಕಥಂಚನ || ೩೬ ||

೩೬. ಅಜವು, ಅನಿದ್ರವು, ಅಸ್ವಪ್ನವು, ಅನಾಮಕವು, ಅರೂಪಕವು, ಒಂದೇ ಸಮನೆ ಪ್ರಕಾಶಿಸುವಂಥದ್ದು, ಸರ್ವಜ್ಞವು. ಹೇಗೂ ಉಪಚಾರವಿರುವದಿಲ್ಲ.

(ಭಾಷ್ಯ)

೧೯೩. ಜನ್ಮನಿಮಿತ್ತಾಭಾವಾತ್ ಸಬಾಹ್ಯಾಭ್ಯಂತರಮ್ ಅಜಮ್ | ಅವಿದ್ಯಾನಿಮಿತ್ತಂ ಹಿ ಜನ್ಮ ರಜ್ಜು ಸರ್ಪವತ್ ಇತಿ ಅವೋಚಾಮ | ಸಾ ಚ ಅವಿದ್ಯಾ ಆತ್ಮಸತ್ಯಾನುಬೋಧೇನ ನಿರುದ್ಧಾ ಯತಃ ಅತಃ² ಅಜಮ್ | ಅತ ಏವ ಅನಿದ್ರಮ್ | ಅವಿದ್ಯಾಲಕ್ಷಣಾನಾದಿಮಾಯಾನಿದ್ರಾಸ್ವಾಪಾತ್³ ಪ್ರಬುದ್ಧಮ್⁴ ಅದ್ವಯಸ್ವರೂಪೇಣ | ಅತಃ 'ಅಸ್ವಪ್ನಮ್' | ಅಪ್ರಬೋಧಕೃತೇ ಹಿ ಅಸ್ಯ ನಾಮರೂಪೇ | ಪ್ರಬೋಧಾಚ್ಚ ತೇ ರಜ್ಜು ಸರ್ಪವದ್ ವಿನ್ಶ್ಟೇ ಇತಿ ನ ನಾಮ್ನಾ ಅಭಿಧೀಯತೇ ಬ್ರಹ್ಮ ರೂಪ್ಯತೇ ವಾ ನ ಕೇನಚಿತ್ ಪ್ರಕಾರೇಣ ಇತಿ ಅನಾಮಕಮ್ ಅರೂಪಕಂ ಚ ತತ್ | "ಯತೋ ವಾಚೋ ನಿವರ್ತನ್ತೇ" (ತೈ. ೨-೪) ಇತ್ಯಾದಿಶ್ರುತೇಃ | ಕಿಂ ಚ ಸಕೃದ್ವಿಭಾತಂ | ಸದೈವ ವಿಭಾತಂ ಸದಾ ಭಾರೂಪಮ್ | ಅಗ್ರಹಣಾನ್ಯಥಾ

1. ತೈತ್ತಿರೀಯ ೨-೯ ಶ್ರುತಿಯ ಸೂಚನೆ. ಅಲ್ಲಿ ಹೇಳಿರುವ ಬ್ರಹ್ಮಸ್ವರೂಪವೇ ಜ್ಞಾನದಿಂದ ನಿಗ್ರಹಿತವಾದ ಮನಸ್ಸಿನ ಸ್ವರೂಪವು ಎಂದು ಭಾವ.

2. ಈ ಮಾತು ಇಲ್ಲಿ ಬೇಕು.

3. 'ಅನಾದಿಮೂರ್ಯಾ....' ಎಂಬ ಅಚ್ಚಿನ ಪಾಠವನ್ನು ಹೀಗೆ ತಿದ್ದಿಕೊಂಡಿದೆ.

4. 'ಪ್ರಬುದ್ಧಃ' ಅ||

ಗ್ರಹಣಾವಿಭಾವತೀರೋಭಾವವರ್ಜಿತತ್ವಾತ್ | ಗ್ರಹಣಾಗ್ರಹಣೇ ಹಿ ರಾತ್ರೈಹನೀ | ತಮಶ್ಚಾವಿದ್ಯಾಲಕ್ಷಣಂ ಸದಾ ಅಪ್ರಭಾತತ್ವೇ ಕಾರಣಮ್ | ತದಭಾವಾತ್ ನಿತ್ಯ ಚೈತನ್ಯಭಾರೂಪತ್ವಾಚ್ಚ ಯುಕ್ತಂ 'ಸಕೃದ್ವಿಭಾತಮ್' ಇತಿ | ಅತ ಏವ ಸರ್ವಂ ಚ ತತ್ ಜ್ಞಾಸ್ವರೂಪಂ ಚ ಇತಿ ಸರ್ವಜ್ಞಮ್ | ನ ಇಹ ಬ್ರಹ್ಮಣಿ ಏವಂವಿಧೇ ಉಪ ಚರಣಮ್ ಉಪಚಾರಃ ಕರ್ತವ್ಯಃ | ಯಥಾ ಅನ್ಯೇಷಾಮ್ ಆತ್ಮಸ್ವರೂಪವ್ಯತಿರೇಕೇಣ ಸಮಾಧಾನಾದ್ಯುಪಚಾರಃ | ನಿತ್ಯಶುದ್ಧಬುದ್ಧಮುಕ್ತಸ್ವಭಾವತ್ವಾತ್ ಬ್ರಹ್ಮಣಃ ಕಥಂಚನ | ನ ಕಥಂಚಿದಪಿ ಕರ್ತವ್ಯಸಮ್ಭವಃ ಅವಿದ್ಯಾನಾಶೇ ಇತ್ಯರ್ಥಃ ||

(ಭಾಷ್ಯಾರ್ಥ)

(ಈ ಬ್ರಹ್ಮವು?) ಜನ್ಮಕ್ಕೆ ನಿಮಿತ್ತವೇ ಇಲ್ಲದ್ದರಿಂದ ಹೊರಗೂ ಒಳಗೂ ಅಜವು. ಹಗ್ಗದ ಹಾವು (ಹುಟ್ಟು)ವಂತೆ (ಇದು) ಹುಟ್ಟುವದಕ್ಕೆ ಅವಿದ್ಯೆಯೇ ನಿಮಿತ್ತವೆಂದು (ಹಿಂದೆ) ಹೇಳಿರುತ್ತೇನೆ. ಆ ಅವಿದ್ಯೆಯೇ ಆತ್ಮನೇ ಸತ್ಯನೆಂಬ ಅನುಬೋಧದಿಂದ ನಾಶವಾಗಿರುತ್ತದೆಯಷ್ಟೆ, ಆ ಕಾರಣದಿಂದ (ಇದು) ಅಜವು. ಆದ್ದರಿಂದಲೇ ಅನಿದ್ರವು¹. ಅವಿದ್ಯಾಲಕ್ಷಣವಾದ ಅನಾದಿಯಾದ ಮಾಯಾನಿದ್ರೆಯ ಕನಸಿನಿಂದ ಅದ್ವಯಸ್ವರೂಪವನ್ನು (ಹೊಂದಿದ) ಆತ್ಮನಾಗಿ ಎಚ್ಚತ್ತಿದೆಯಾಗ್ ಅಸ್ಪಷ್ಟವು. ಎಚ್ಚರದ ಇರುವದರಿಂದಲೇ ಅಲ್ಲವೆ, ಅದಕ್ಕೆ ನಾಮರೂಪಗಳು (ತೋರಿ ಕೊಳ್ಳುವದು)? (ಈಗ) ಎಚ್ಚತ್ತಿರುವದರಿಂದ ಅವುಗಳು ಹಗ್ಗದ ಹಾವಿನಂತೆ ಹೋಗಿಬಿಟ್ಟಿರುತ್ತವೆಯಾಗಿ (ಈ) ಬ್ರಹ್ಮವು (ಯಾವ) ಹೆಸರಿನಿಂದಲೂ ಹೇಳುವದಕ್ಕೆ ಆಗುವಂತಿಲ್ಲ. ಯಾವ ಪ್ರಕಾರವಾಗಿಯೂ ನಿರೂಪಿಸುವದಕ್ಕೂ ಬರುವದಿಲ್ಲ; ಆದ್ದರಿಂದ ಅದು ಅನಾಮಕವು, ಅರೂಪಕವು. "ಯಾವದರಿಂದ ವಾಕ್ಯಗಳು ಹಿಂತಿರುವುವನೋ" (ತೈ. ೨-೪) ಮುಂತಾದ ಶ್ರುತಿಯು ಇದಕ್ಕೆ ಪ್ರಮಾಣವು. ಮತ್ತು (ಇದು) ಒಂದೇಸಮನೆ ಪ್ರಕಾಶಿಸುವಂಥದ್ದು, ಯಾವಾಗಲೂ ಹೊಳೆಯುವಂಥದ್ದು,

1. 'ಜ್ಞಾಸ್ವಿತ್ಸರೂಪಂ ಚ' ಎಂಬ ವಾ|| ಕಾ|| ಪಾಠವು ಬೇಕಿಲ್ಲ.
2. ಜ್ಞಾನದಿಂದ ನಿಗೃಹೀತವಾದ ಮನಸ್ಸು ಬ್ರಹ್ಮವೇ ಆಗಿರುತ್ತದೆ; ಆ ಬ್ರಹ್ಮದ ಲಕ್ಷಣವನ್ನೇ ಇಲ್ಲಿ ಹೇಳಿರುತ್ತದೆ.
3. ಈ ಪ್ರಕರಣದ ೨೭ನೆಯ ಕಾರಿಕೆಯಲ್ಲಿ.
4. ಅವಿದ್ಯೆಯೇ ನಿದ್ರೆ; ಅದು ಹೋಗಿರುವದರಿಂದ ಅನಿದ್ರವು
5. ೧-೧೬ನೆಯ ಕಾರಿಕೆಯ ಭಾಷ್ಯದಲ್ಲಿ ಈ ಅನಾದಿ ಸ್ಪಷ್ಟವನ್ನು ಆದರಿಂದ ಎಚ್ಚತ್ತಿರುವವನ ಆತ್ಮನ ವರ್ಣನೆಯನ್ನೂ ಇದಕ್ಕೆ ಹೋಲಿಸಿರಿ. ಅಲ್ಲಿ ತುರಿಯಾತ್ಮನ ವರ್ಣನೆಯೂ ಇಲ್ಲಿರುವ ನಿಗೃಹೀತ ಮನಸ್ಸಿನ ವರ್ಣನೆಯೂ ಒಂದೇ ತತ್ತ್ವವನ್ನು ಹೇಳುವವು.

ಯಾವಾಗಲೂ ಬೆಳಕಿನ ರೂಪದ್ದೇ (ಆಗಿರುವದು); ಏಕೆಂದರೆ ತಿಳಿಯದಿರುವದು, ತಪ್ಪಾಗಿ ತಿಳಿಯುವದು, ತೋರುವದು, ಮರೆಯಾಗುವದು—ಇವುಗಳಿರುವದಿಲ್ಲ¹. ತಿಳಿಯುವದು, ತಿಳಿಯದಿರುವದು—ಎಂಬ ಹಗಲುರಾತ್ರಿಗಳೂ ಅವಿದ್ಯಾರೂಪವಾದ ಕತ್ತಲೆಯೂ (ಇದು) ಯಾವಾಗಲೂ ತೋರದಿರುವದಕ್ಕೆ ಕಾರಣವ್ವ². ಆ (ಕಾರಣ) ವಿಲ್ಲದ್ದರಿಂದಲೂ ಯಾವಾಗಲೂ ಚೈತನ್ಯವೆಂಬ ಬೆಳಕಿನ ರೂಪದಲ್ಲಿಯೇ ಇರುವದರಿಂದಲೂ (ಎಂದೆಂದಿಗೂ) 'ಒಂದೇಸಮನೆ ಪ್ರಕಾಶಿಸುವಂಥದ್ದು' ಎಂದು (ಹೇಳಿದ್ದು) ಸರಿ. ಆದ್ದರಿಂದಲೇ ಅದು ಸರ್ವವೂ ಆಗಿದ್ದು ಜ್ಞಾಸ್ವರೂಪವೂ³ ಆಗಿರುವದರಿಂದ ಸರ್ವಜ್ಞವು. ಈ ವಿಧವಾಗಿರುವ ಈ ಬ್ರಹ್ಮದಲ್ಲಿ ಹೇಗೂ ಉಪಚಾರವಿಲ್ಲ, ಉಪಚರಣವು (ಇನ್ನೂ) ಮಾಡಬೇಕಾದದ್ದು ಇರುವದಿಲ್ಲ. ಹೇಗೆ ಮಿಕ್ಕವರಿಗೆ ಆತ್ಮಸ್ವರೂಪಕ್ಕಿಂತ ಬೇರೆಯಾಗಿ ಸಮಾಧಿಯೇ ಮುಂತಾದ ಉಪಚಾರವು (ಉಳಿ)ದಿರುವದೋ⁴ (ಹಾಗೆ ಉಳಿದಿರುವದಿಲ್ಲ). ಬ್ರಹ್ಮವು ನಿತ್ಯಶುದ್ಧ ಬದ್ಧ ಮುಕ್ತ ಸ್ವಭಾವವುಳ್ಳದ್ದಾದ್ದರಿಂದ, ಅವಿದ್ಯೆಯು ನಾಶವಾದಮೇಲೆ (ಇನ್ನು) ಮಾಡಬೇಕಾದದ್ದೆಂಬುದು ಹೇಗೂ ಹೊಂದುವದಿಲ್ಲ ಎಂದರ್ಥ.

(ಭಾಷ್ಯ)

೧೯೪. ಅನಾಮಕತ್ವಾದ್ಯುಕ್ತಾರ್ಥಸಿದ್ಧಿಯೇ ಹೇತುಮ್ ಆಹ—

(ಭಾಷ್ಯಾರ್ಥ)

(ಅನಾಮಕವು) ಎಂದು ಮುಂತಾಗಿ (ಹಿಂದೆ) ಹೇಳಿರುವ ವಿಷಯವು ಸಿದ್ಧಿಯಾಗುವದಕ್ಕಾಗಿ (ಇಲ್ಲಿ) ಕಾರಣವನ್ನು ಹೇಳುತ್ತಾರೆ:—

1. ತಿಳಿಯದಿರುವದು, ತಿಳಿಯುವದು—ಎಂಬ ಜ್ಞಾನಾಜ್ಞಾನಗಳಿಗೆ ಆಶ್ರಯವಲ್ಲ. ಹಗಲು ವಿಷಯಗಳನ್ನು ಕಾಣುವದು, ರಾತ್ರಿಯಲ್ಲಿ ಕಾಣದಿರುವದು—ಎಂಬ ಹೆಚ್ಚುಕಡಿಮೆಗಳು ಜನರಿಗೆ ಇರುವಂತೆ ಇದಕ್ಕೆ ಇಲ್ಲ. ಜ್ಞಾನವುಂಟಾದಾಗ ತೋರುವದು ಉಂಟಾಗದೆ ಇರುವಾಗ ತೋರದೆ ಇರುವದು ಎಂದು ಜ್ಞಾನಾಜ್ಞಾನಗಳಿಗೆ ವಿಷಯವೂ ಅಲ್ಲ. ಎಂದು ಅರ್ಥ.

2. ಮೊದಲನೆಯ ಎರಡನ್ನು ಆಶ್ರಯಪರವಾಗಿಯೂ, ಎರಡನೆಯ ಕತ್ತಲೆಯನ್ನು ವಿಷಯದ ಪರವಾಗಿಯೂ ಅರ್ಥಮಾಡಿಕೊಳ್ಳಬೇಕು.

3. ಎಲ್ಲವನ್ನೂ ಅರಿಯುವದೆಂದರ್ಥವಲ್ಲ; ಏಕೆಂದರೆ ಅದು ಅದ್ವಿತೀಯವಾಗಿರುತ್ತದೆ. ಚೈತನ್ಯಸ್ವರೂಪವೇ ಎಂದರ್ಥ.

4. ಅಜ್ಞರಿಗೆ ಸಮಾಧಿಯೇ ಮುಂತಾದದ್ದು ಮಾಡತಕ್ಕದ್ದಿರುತ್ತದೆ. ಇದರ ವಿವರವನ್ನು ಮುಂದೆ ೪ನೆಯ ಕಾರಿಕೆಯಿಂದ ಕೊಡಲಾಗುತ್ತದೆ.

5. ಜ್ಞಾನಾಭ್ಯಾಸವೇ ಮುಂತಾದ ಸಾಧನಗಳು ಜ್ಞಾನವಾದ ಬಳಿಕವೂ ಇರುವನೆಂಬ ವೇದಾಂತಿಗಳ ಖಂಡನೆಯು ಇಲ್ಲಿ ಸೂಚಿತವಾಗಿರುತ್ತದೆ. ಒಳಿಕೆಯನ್ನು ನೋಡಿ.

ಸರ್ವಾಭಿಲಾಪವಿಗತಃ ಸರ್ವಚಿಂತಾಸಮುತ್ಥಿತಃ |

ಸುಪ್ರಶಾಂತಃ ಸಕೃಜ್ಞೋತಿಃ ಸಮಾಧಿರಚಲೋಽಭಯಃ || ೩೭ ||

೩೭. ಸರ್ವಾಭಿಲಾಪವಿಗತನು, ಸರ್ವಚಿಂತಾಸಮುತ್ಥಿತನು, ಸುಪ್ರಶಾಂತನು, ಸಕೃಜ್ಞೋತಿಯು, ಸಮಾಧಿಯು, ಅಚಲನು, ಅಭಯನು.

(ಭಾಷ್ಯ)

೧೯೫. ಅಭಿಲಾಪ್ಯತೇ ಅನೇನ ಇತಿ ಅಭಿಲಾಪಃ ವಾಕ್ ಕರಣಂ ಸರ್ವಪ್ರಕಾರಸ್ಯ ಅಭಿಧಾನಸ್ಯ | ತಸ್ಮಾತ್ ವಿಗತಃ | ವಾಕ್ ಅತ್ರ ಉಪಲಕ್ಷಣಾರ್ಥಃ | ಸರ್ವಬಾಹ್ಯಕರಣವರ್ಜಿತಃ ಇತ್ಯೇತತ್ | ತಥಾ ಸರ್ವಚಿಂತಾಸಮುತ್ಥಿತಃ | ಚಿಂತ್ಯತೇ ಅನಯಾ ಇತಿ ಚಿಂತಾ ಬುದ್ಧಿಃ | ತಸ್ಯಾಃ ಸಮುತ್ಥಿತಃ | ಅಂತಃಕರಣವರ್ಜಿತಃ ಇತ್ಯರ್ಥಃ | “ ಅಪ್ರಾಣೋ ಹ್ಯಮನಾಃ ಶುಭ್ರೋ ಹ್ಯಕ್ಷರಾಶ್ ಪರತಃ ಪರಃ ” (ಮುಂ. ೨-೧-೨) ಇತ್ಯಾದಿಶ್ರುತೇಃ | ಯಸ್ಮಾತ್ ಸರ್ವವಿಶೇಷವರ್ಜಿತಃ ಅತಃ ಸುಪ್ರಶಾಂತಃ | ಸಕೃಜ್ಞೋತಿಃ ಸದೈವ ಜ್ಞೋತಿಃ ಅತ್ಮಚೈತನ್ಯಸ್ವರೂಪೇಣ | ಸಮಾಧಿಃ | ಸಮಾಧಿನಿಮಿತ್ತಪ್ರಜ್ಞಾವಗಮ್ಯತ್ವಾತ್ | ಸಮಾಧಿಯತೇ ಅಸ್ಮಿನ್ ಇತಿ ವಾ ಸಮಾಧಿಃ | ಅಚಲಃ ಅವಿಕ್ರಿಯಃ | ಅತ ಏವ ಅಭಯಃ | ವಿಕ್ರಿಯಾ ಭಾವಾತ್ ||

(ಭಾಷ್ಯಾರ್ಥ)

ಯಾವದರಿಂದ ಹೇಳುತ್ತಾರೋ ಅದು ಅಭಿಲಾಪವು, ಎಲ್ಲಾ ಬಗೆಯ ಮಾತಿಗೂ ಕರಣವಾದ ವಾಕ್ಯ; ಅದು ಇಲ್ಲದವನು (ಸರ್ವಾಭಿಲಾಪವಿಗತನು). ಇಲ್ಲಿ ವಾಕ್ಯ (ಇಲ್ಲವೆಂದು ಹೇಳಿರುವುದು) ಉಪಲಕ್ಷಣಕ್ಕಾಗಿ; ಹೊರಗಿನ ಯಾವ ಕರಣಗಳೂ ಇಲ್ಲದವನು ಎಂದು ಅಭಿಪ್ರಾಯ ಹಾಗೂ ಸರ್ವಚಿಂತಾಸಮುತ್ಥಿತನು, ಇದರಿಂದ ಚಿಂತಿಸುತ್ತಾರಾದ್ದರಿಂದ (ಈ) ಬುದ್ಧಿಯು ಚಿಂತೆ (ಎನಿಸುವುದು); ಅದನ್ನು (ಬಿಟ್ಟು) ಎದ್ದವನು. (ಸರ್ವಚಿಂತಾಸಮುತ್ಥಿತನು); ಅಂತಃಕರಣವಿಲ್ಲದವನು ಎಂದರ್ಥ. “ ಅಪ್ರಾಣನು, ಅಮನಸ್ಕನು, ಶುಭ್ರನು, ಹೆಚ್ಚಿನ ಅಕ್ಷರಕ್ಕಿಂತಲೂ ಹೆಚ್ಚಿನವನು ” (ಮುಂ. ೨-೧-೨) ಮುಂತಾದ ಶ್ರುತಿಯು ಇದಕ್ಕೆ ಪ್ರಮಾಣವು. (ಹೀಗೆ)

1. “ ಅಪ್ರಾಣೋ ಹ್ಯಮನಾಃ ಶುಭ್ರಃ ” ಇತಿ ಶ್ರುತೇಃ | ಅಕ್ಷರಾತ್ ಪರತಃ ಪರಃ ಎಂಬ ಅ|| ಶಾಕತ್ವ ಸರಿಯಲ್ಲ.
2. ‘ ಸರ್ವವಿಷಯವರ್ಜಿತಃ ’ ಎಂಬ ವಾ|| ನೈ|| ಶಾಕತ್ವ ಸರಿಯಲ್ಲ.
3. ಇಲ್ಲಿ ಪ್ರಾಣವಿಲ್ಲ ಎಂದರೆ ಬಹಿಃಕರಣಗಳಿಲ್ಲ. ಮನಸ್ಸಿಲ್ಲ ಎಂದರೆ ಅಂತಃಕರಣವಿಲ್ಲ-ಎಂದು ಅಭಿಪ್ರಾಯ.

ಯಾವ ವಿಶೇಷವೂ ಇಲ್ಲದವನಾದ್ದರಿಂದ ಅತ್ಯಂತ ಪ್ರಶಾಂತನಾಗಿರುವನು. ಸಕೃ ಜ್ಞೋತಿಯು, ಯಾವಾಗಲೂ ಆತ್ಮಜೈತನ್ಯಸ್ವರೂಪದಿಂದ ಬೆಳಗುತ್ತಿರುವನು. ಸಮಾಧಿಯು : ಏಕೆಂದರೆ ಸಮಾಧಿಯ ನಿಮಿತ್ತದಿಂದ (ಉಂಟಾಗುವ) ಅರಿವಿನಿಂದ ತಿಳಿಯಬರುತ್ತಾನೆ. ಅಥವಾ (ಚಿತ್ತವು) ಇವನಲ್ಲಿ ಸಮಾಧಾನವನ್ನು ಹೊಂದುತ್ತದೆಯಾದ್ದರಿಂದ (ಇವನು) ಸಮಾಧಿಯು¹. ಅಚಲನು, ಯಾವ ವಿಕಾರವೂ ಇಲ್ಲದವನು; ಆದ್ದರಿಂದಲೇ ಅಭಯನು, ಏಕೆಂದರೆ ಇವನಲ್ಲಿ (ಯಾವ) ವಿಕಾರವೂ ಇರುವದಿಲ್ಲ.

(ಭಾಷ್ಯ)

೧೯೬. 'ಯಸ್ಮಾತ್ ಹ್ರಹ್ಮೈವ 'ಸಮಾಧಿರಚಲೋಽಭಯಃ' ಇತ್ಯುಕ್ತಮ್ ಅತಃ—

(ಭಾಷ್ಯಾರ್ಥ)

(ಹೀಗೆ) ಬ್ರಹ್ಮವೇ ಸಮಾಧಿಯು, ಅಚಲವಾದದ್ದು, ಭಯವಿಲ್ಲದ್ದು—ಎಂದು ಹೇಳಿದೆಯಷ್ಟೆ; ಆದ್ದರಿಂದ:—

ಗ್ರಹೋ ನ ತತ್ರ ನೋತ್ಸರ್ಗಶ್ಚಿಂತಾ ಯತ್ರ ನ ವಿದ್ಯತೇ |
ಆತ್ಮಸಂಸ್ಥಂ ತದಾ ಜ್ಞಾನಮಜಾತಿ ಸಮತಾಂ ಗತಮ್ || ೩೮ ||

೩೮. ಎಲ್ಲಿ ಚಿಂತೆಯಿಲ್ಲವೋ ಅಲ್ಲಿ ಗ್ರಹವಿಲ್ಲ, ಉತ್ಸರ್ಗವಿಲ್ಲ. ಆಗ ಜ್ಞಾನವು ಆತ್ಮಸಂಸ್ಥವಾಗುವುದು, ಅಜಾತಿಯಾಗಿ ಸಮತೆಯನ್ನು ಹೊಂದಿರುವುದು.

(ಭಾಷ್ಯ)

೧೯೭. ನ ತತ್ರ ತಸ್ಮಿನ್ ಬ್ರಹ್ಮಣಿ ಗ್ರಹಃ ಗ್ರಹಣಮ್ ಉಪಾದಾನಮ್ ನ ಉತ್ಸರ್ಗಃ ಉತ್ಸರ್ಜನಂ ಹಾನಂ ವಾ ವಿದ್ಯತೇ | ಯತ್ರ ಹಿ ವಿಕ್ರಿಯಾ ತದ್ವಿಷಯ ತ್ವಂ ವಾ ತತ್ರ ಹಾನೋಪಾದಾನೇ ಸ್ಯಾತಾಮ್ | ನ ತದ್ವಿಯಮ್ ಇಹ ಬ್ರಹ್ಮಣಿ ಸಂಭವತಿ | ವಿಕಾರಹೇತೋಃ ಅನ್ಯಸ್ಯ ಅಭಾವಾತ್, ನಿರವಯವತ್ವಾಚ್ಚ |

1. ಮನಸ್ಸು ಸಮಾಧಾನವನ್ನು ಹೊಂದಿದರೆ ಆತ್ಮಜ್ಞಾನವಾಗುತ್ತದೆ ಎಂದು ಮೊದಲನೆಯ ಅರ್ಥ; ಆತ್ಮನಲ್ಲಿ ನಿಂತಹೊರತು ಮನಸ್ಸು ಸಮಾಧಾನವನ್ನು ಹೊಂದುವ ದಿಲ್ಲ ಎಂಬುದು ಎರಡನೆಯ ಅರ್ಥ. ಗೀ-ಭಾ. ೨-೫೩ ಭಾ. ಭಾ. ೯೯ ನೋಡಿ.

ಅತಃ ನ ತತ್ರ ಹಾನೋಪಾದಾನೇ ಸಂಭವತಃ | ಚಿನ್ತಾ ಯತ್ರ ನ ವಿದ್ಯತೇ | ಸರ್ವ ಪ್ರಕಾರೈವ ಚಿನ್ತಾ ನ ಸಂಭವತಿ ಯತ್ರ | ಅಮನಸ್ತ್ವಾತ್ ಕೌತಸ್ತತ್ರ ಹಾನೋಪಾದಾನೇ ಇತ್ಯರ್ಥಃ | ಯದೈವ ಆತ್ಮಸತ್ಯಾನುಬೋಧೋ ಜಾತಃ ತದೈವ ಆತ್ಮಸಂಸ್ಥಂ ವಿಷಯಾಭಾವಾತ್ ಅಗ್ನುಷ್ಟವತ್ ಆತ್ಮನೈವ ಸ್ಥಿರಂ ಜ್ಞಾನಮ್ | ಅಜಾತಿ ಜಾತಿವರ್ಜಿತಮ್ | ಸಮತಾಂ ಗತಮ್, ಪರಂ ಸಾಮ್ಯಮ್ ಆಪನ್ನಂ ಭವತಿ | ಯತ್ ಆದೌ ಪ್ರತಿಜ್ಞಾತಮ್, “ ಅತೋ ವಕ್ಷ್ಯಾಮ್ಯಕಾರ್ಪಣ್ಯಮಜಾತಿ ಸಮತಾಂ ಗತಮ್ ” (೩-೨) ಇತಿ, ಇದಂ ತತ್ ಉಪಪತ್ತಿತಃ ಶಾಸ್ತ್ರತಶ್ಚ ಉಕ್ತಮ್ ಉಪ ಸಂಹ್ರಿಯತೇ-“ಅಜಾತಿ ಸಮತಾಂ ಗತಮ್” ಇತಿ | ಏತಸ್ಯಾತ್ ಆತ್ಮಸತ್ಯಾನುಬೋಧಾತ್ ಕಾರ್ಪಣ್ಯವಿಷಯಮ್ ಅನ್ಯತ್ | “ ಯೋ ನಾ ಏತದಕ್ಷರಂ ಗಾರ್ಗ್ಯವಿದಿತ್ವಾ ಸ್ಮಾಲ್ಲೋಕಾತ್ ಪ್ರೈತಿ ಸ ಕೃಪಣಃ ” (ಬೃ. ೩-೮-೧೦) ಇತಿ ಶ್ರುತೇಃ | ಪ್ರಾಪ್ಯೈತತ್ ಸರ್ವಃ ಕೃತಕೃತ್ಯಃ ಬ್ರಾಹ್ಮಣೋ ಭವತಿ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಅಲ್ಲಿ ಆ ಬ್ರಹ್ಮದಲ್ಲಿ, ಗ್ರಹವು ಎಂದರೆ ಗ್ರಹಿಸುವದು, ತೆಗೆದುಕೊಳ್ಳುವದು ಇರುವದಿಲ್ಲ; ಉತ್ಸರ್ಗವು, ಉತ್ಸರ್ಜನವು, ಬಿಡುವದೂ ಇರುವದಿಲ್ಲ. ಎಲ್ಲಿ ವಿಕಾರವಾಗಲಿ, ಆ (ವಿಕಾರಕ್ಕೆ) ವಿಷಯವಾಗಿರುವವಾಗಲಿ (ಇರುವದೋ) ಅದರ (ವಿಷಯ) ದಲ್ಲಿ ತೆಗೆದುಕೊಳ್ಳುವದೂ ಬಿಡುವದೂ ಇರಬಹುದು. ಆ ಎರಡೂ ಈ ಬ್ರಹ್ಮದಲ್ಲಿ ಇರುವಹಾಗಿಲ್ಲ; ಏಕೆಂದರೆ (ಇದರ) ವಿಕಾರಕ್ಕೆ ಕಾರಣವಾದದ್ದು ಮತ್ತೊಂದು ಇರುವದಿಲ್ಲ, (ಇದು) ಅವಯವಗಳಿಲ್ಲದ್ದೂ ಆಗಿದೆ. ಆದ್ದರಿಂದ ಅದರಲ್ಲಿ ಹಾನೋಪಾದಾನಗಳು ಆಗುವಂತಿಲ್ಲ. ಎಲ್ಲಿ ಚಿಂತೆಯಿಲ್ಲವೋ ಯಾವ (ಬ್ರಹ್ಮದಲ್ಲಿ) ಮನಸ್ಸಿಲ್ಲದಿರುವದರಿಂದ ಯಾವ ಬಗೆಯ ಚಿಂತೆಯೂ ಇರುವಂತಿಲ್ಲವೋ (ಎಂದರ್ಥ). (ಇಂಥಕಡೆ)ಯಲ್ಲಿ ಹಾನೋಪಾದಾನಗಳು ಎಲ್ಲಿದ್ದಾವು? ಎಂದರ್ಥ.

1. “ ಹಾನೋಪಾದಾನೇ ಇತ್ಯರ್ಥಃ ” ಅ||
2. ಅದ್ವಿತೀಯವಾದ್ದರಿಂದ ಅದನ್ನು ಮಾರ್ಪಡಿಸುವ ಹೇತುವಿಲ್ಲ; ಅವಯವಗಳಿಲ್ಲದ್ದರಿಂದ ಅದು ಮಾರ್ಪಡುವ ಸ್ವಭಾವದ್ದಿಲ್ಲ.
3. ಮುಂ. ೨-೧-೨. ಆತ್ಮನಲ್ಲಿ ಮನಸ್ಸಿಲ್ಲ, ಮನಸ್ಸುಳ್ಳವನು ಪ್ರೋಂದು ಆತ್ಮನಿಗಿಂತ ಬೇರೆಯಾಗಿಲ್ಲ; ಆದ್ದರಿಂದ ಮನಸ್ಸಿನ ಪ್ರತ್ಯಯಕ್ಕೆ ವಿಷಯವಾಗಿರುವದೆಂಬುದು ಬ್ರಹ್ಮದಲ್ಲಿಲ್ಲ.
4. ಯಾವ ಪ್ರತ್ಯಯಕ್ಕೂ ವಿಷಯವಲ್ಲದ್ದೋ ಎಂದರ್ಥ.
5. ಮನಸ್ಸಿಗೇ ವಿಷಯವಾಗದ್ದು ಇಂದ್ರಿಯಗಳಿಂದ ತೆಗೆದುಕೊಳ್ಳುವದಕ್ಕೂ ಬಿಡುವದಕ್ಕೂ ಹೇಗೆ ವಿಷಯವಾದೀತು ?-ಎಂದರ್ಥ.

ಯಾವಾಗ ಆತ್ಮವೊಂದೇ ಸತ್ಯವೆಂಬ ಅನುಭೋಧವುಂಟಾಯಿತೋ ಆಗಲೇ ಜ್ಞಾನವು (ತನಗೆ) ವಿಷಯವಿಲ್ಲದ್ದರಿಂದ ಬೆಂಕಿಯ ಬಿಸಿಯಂತೆ ಆತ್ಮಸಂಸ್ಥವಾಯಿತು. ಆತ್ಮನಲ್ಲಿಯೇ ನಿಂತುಬಿಟ್ಟಿತು. 'ಅಜಾತಿ ಜಾತಿಯಿಲ್ಲದ್ದು, ಸಮತೆಯನ್ನು ಹೊಂದಿರುವುದು ಹೆಚ್ಚಿನ ಸಾಮ್ಯವನ್ನು ಹೊಂದಿರುವುದು.' 'ಅತೋ ವಕ್ಷ್ಯಾಮ್ಯಕಾರ್ಪಣ್ಯಮಜಾತಿ ಸಮತಾಂ ಗತಮ್' ಆದ್ದರಿಂದ ಕಾರ್ಪಣ್ಯವಿಲ್ಲದ, ಸಮತೆಯನ್ನು ಹೊಂದಿರುವ ಅಜಾತಿಯನ್ನು ಹೇಳುವೆನು. (೩-೨) ಎಂದು ಮೊದಲು ಪ್ರತಿಜ್ಞೆ ಮಾಡಿತಷ್ಟೆ, ಆ ಇದನ್ನು ಯುಕ್ತಿಯಿಂದಲೂ, ಶಾಸ್ತ್ರದಿಂದಲೂ ಹೇಳಿದ್ದಾಯಿತಾಗಿ ಈಗ "ಅಜಾತಿ ಸಮತಾಂ ಗತಮ್" ಎಂದು ಉಪಸಂಹಾರಮಾಡಿರುತ್ತದೆ. ಈ ಆತ್ಮಸತ್ಯಾನುಭೋಧಕ್ಕಿಂತ ಬೇರೆಯಾದದ್ದು ಕಾರ್ಪಣ್ಯಕ್ಕೆ ವಿಷಯವಾದದ್ದು. ಏಕೆಂದರೆ "ಎಲೆ ಗಾರ್ಗಿ, ಈ ಅಕ್ಷರವನ್ನು ಅರಿತುಕೊಳ್ಳದೆ ಯಾವನಾದರೆ ಈ ಲೋಕವನ್ನು ಬಿಟ್ಟು ತೆರಳುವನೋ ಅವನು ಕೃಪಣನು." (ಬೃ. ೩-೮-೧೦) ಇದನ್ನು ಸಡೆದರೆ ಪ್ರತಿಯೊಬ್ಬನೂ ಕೃತಕೃತ್ಯನೂ, ಬ್ರಾಹ್ಮಣನೂ ಆಗುವನು' ಎಂದಭಿಪ್ರಾಯ

(ಭಾಷ್ಯ)

೧೭೮. ಯಸ್ಯಪಿ ಇದಮಿತ್ಥಂ ಪರಮಾರ್ಥತತ್ತ್ವಮ್—

(ಭಾಷ್ಯಾರ್ಥ)

ಈ ಪರಮಾರ್ಥತತ್ತ್ವವು ಹೀಗಿರುವುದಾದರೂ—

1. ಕಟ್ಟಿಗೆಯನ್ನು ಸುಟ್ಟಿ ಬಳಿಕ ಬೆಂಕಿಯ ಬಿಸಿಯು ತನಗೆ ವಿಷಯವಲ್ಲದ್ದರಿಂದ ಹೇಗೆ ಬೆಂಕಿಯ ಸ್ವರೂಪದಲ್ಲಿಯೇ ಇರುವದೋ ಹಾಗೆ ಮನಸ್ಸು ವಿಷಯದ ಅಸತ್ಯತ್ವವನ್ನು ಕಂಡೊಡನೆ ಅಮನಸ್ಸಾಗಿ ಆತ್ಮನ ಸ್ವರೂಪದಲ್ಲಿಯೇ ನಿಂತುಬಿಡುತ್ತದೆ. ಪರಮಾರ್ಥದೃಷ್ಟಿಯಿಂದ ಆತ್ಮನೇ ಮನೋರೂಪವಾಗಿಯೂ ತೋರುತ್ತಿರುವನು ಎಂದು ಹೇಳಿದಂತೆ ಆಯಿತು.
2. 'ಪರಂ ಸಾಮ್ಯಮ್' ಎಂದರೆ ಸಮಾನವಾಗುವದಲ್ಲ. ಒಂದೇ ಆಗಿಬಿಡುವುದು. ಬ್ರಹ್ಮಕ್ಕಿಂತ ಬೇರೆಯಾಗಿ ಯಾವದೊಂದೂ ಇರುವದಿಲ್ಲವಾದ್ದರಿಂದ ಜ್ಞಾನದಿಂದ ಏಕತ್ವರೂಪವಾದ ಸಾಮ್ಯವನ್ನು ಹೊಂದಬಹುದು. ಮುಂ. ಭಾ. ೩-೧-೩-ನೋಡಿ.
3. ಅಜಾತಿಯನ್ನು ಹೇಳುವದೇ ಪ್ರಕರಣಕ್ಕೆ ಮುಖ್ಯವಾದ ಗುರಿ ಎಂಬುದನ್ನು ತಿಳಿಸುವುದಕ್ಕೆ ಉಪಕ್ರಮಿಸಿದ್ದನ್ನು ಉಪಸಂಹಾರಮಾಡುತ್ತಾರೆ. ಮುಂದೆ ಯೋಗರೂಪವಾದ ಸಾಧನವನ್ನು ಹೇಳಿರುವದರಲ್ಲಿ ಪರಮತಾತ್ಪರ್ಯವಿಲ್ಲ.
4. ೧೨-೨೩, ಬೃ-ಭಾ. 'ಅಥ ಬ್ರಾಹ್ಮಣಃ' ಎಂಬುದರ ವ್ಯಾಖ್ಯಾನವನ್ನು ನೋಡಿ.
5. ಆತ್ಮಸ್ವರೂಪವೇ ಆಗಿರುವುದಾದರೂ.

ಅಸ್ವರ್ತಯೋಗೋ ವೈ ನಾಮ ದುರ್ದರ್ಶಃ ಸರ್ವಯೋಗಿಭಿಃ |
ಯೋಗಿನೋ ಬಿಭೃತಿ ಹ್ಯಸ್ಮಾದಭಯೇ ಭಯದರ್ಶಿನಃ || ೩೯ ||

೩೯. ಅಸ್ವರ್ತಯೋಗ ಎಂದು ಪ್ರಸಿದ್ಧವಾಗಿರುವ (ಇದು) ಎಲ್ಲಾ ಯೋಗಿಗಳಿಗೂ ದುರ್ದರ್ಶವಾಗಿರುವದು. ಏಕೆಂದರೆ ಅಭಯದಲ್ಲಿ ಭಯವನ್ನು ಕಾಣುತ್ತಾ ಯೋಗಿಗಳು ಇವಕ್ಕೆ ಹೆದರುವರು.

(ಭಾಷ್ಯ)

೧೯೯. ಅಸ್ವರ್ತಯೋಗೋ ನಾಮ ಅಯಮ್ | ಸರ್ವಸಮ್ಪನ್ನಾಭ್ಯಸ್ವರ್ತವರ್ಜಿತತ್ವಾತ್ ಅಸ್ವರ್ತಯೋಗೋ ನಾಮ ವೈ ಸ್ವರ್ಯತೇ ಪ್ರಸಿದ್ಧಮ್ ಉಪನಿಷತ್ತು | ದುಃಖೇನ ದೃಶ್ಯತೇ ಇತಿ ದುರ್ದರ್ಶಃ ಸರ್ವೈಃ ಯೋಗಿಭಿಃ ವೇದಾಂತವಿಹಿತವಿಜ್ಞಾನರಹಿತೈಃ ಸರ್ವಯೋಗಿಭಿಃ | ಆತ್ಮಸತ್ಯಾನುಬೋಧಾಯಾಸಲಭ್ಯ ಏವ ಇತ್ಯರ್ಥಃ | ಯೋಗಿನಃ ಬಿಭೃತಿ ಹಿ ಅಸ್ಮಾತ್ ಸರ್ವಭಯವರ್ಜಿತಾದಪಿ ಆತ್ಮನಾಶರೂಪಮ್ ಇಮಂ ಯೋಗಂ ಮನ್ಯವಾನಾಃ ಭಯಂ ಕುರ್ವಂತಿ | ಅಭಯೇ ಅಸ್ಮಿನ್ ಭಯದರ್ಶಿನಃ ಭಯನಿಮಿತ್ತಾತ್ಮನಾಶದರ್ಶನಶೀಲಾಃ ಅವಿವೇಕಿನಃ ಇತ್ಯರ್ಥಃ ||

(ಭಾಷ್ಯಾರ್ಥ)

ಇದು ಅಸ್ವರ್ತಯೋಗವೆಂದೇ ಪ್ರಸಿದ್ಧವಾಗಿರುವದು. ಯಾವ ಸಂಬಂಧರೂಪವಾದ ಸ್ವರ್ತವೂ (ಇದಕ್ಕೆ) ಇರುವದಿಲ್ಲವಾದ್ದರಿಂದ ಉಪನಿಷತ್ತುಗಳಲ್ಲಿ ಪ್ರಸಿದ್ಧವಾಗಿರುವ ಇದನ್ನು ಅಸ್ವರ್ತಯೋಗವೆಂದು (ಬಲ್ಲವರು) ಹೇಳುತ್ತಿರುವರು. ಎಲ್ಲಾ ಯೋಗಿಗಳಿಗೂ ಇದು ದುರ್ದರ್ಶವು, ಕಷ್ಟದಿಂದ ತಿಳಿಯಬರುವಂಥದ್ದು, ವೇದಾಂತ

1. “ ಪ್ರಸಿದ್ಧಃ ” ವಾ|| ಕಾ|| ನೈ||

2. ಮೂಲದಲ್ಲಿಯೂ ಭಾಷ್ಯದಲ್ಲಿಯೂ ‘ ಸರ್ವಯೋಗಿನಾಮ್, ’ ವಾ||

3. ಆತ್ಮಜ್ಞಾನವು ಯಾವದೊಂದು ಸಂಬಂಧವೂ ಇಲ್ಲದ ಆತ್ಮನನ್ನು ತಿಳಿಸುವದರಿಂದ ಇದಕ್ಕೆ ಅಸ್ವರ್ತಯೋಗವೆಂದು ಹೆಸರು. ಗೀ. ಭಾ. ೬-೨೩ ರಲ್ಲಿ ಯೋಗಶಬ್ದದ ನಿರ್ವಚನವನ್ನು ನೋಡಿ.

4. ಈ ಜ್ಞಾನವು ಉಪನಿಷತ್ತುಗಳಲ್ಲಿ ಪ್ರಸಿದ್ಧವಾಗಿದೆ, ಜ್ಞಾನಿಗಳು ಇದನ್ನು ಅಸ್ವರ್ತಯೋಗವೆಂದು ಕರೆಯುತ್ತಾರೆ; ಏಕೆಂದರೆ ಯೋಗದಂತೆ ಇಲ್ಲಿ ಯಾವದನ್ನೂ ವಿಷಯ ಮಾಡಿಕೊಳ್ಳಬೇಕಾದದ್ದು ಇರುವದಿಲ್ಲ. ‘ ಸ್ವರ್ಯತೇ ’ ಎಂದರೆ ‘ ಸ್ವರ್ಯತೇ ಬ್ರಹ್ಮವಿದ್ಯೆ ’ ಬ್ರಹ್ಮಜ್ಞಾನಿಗಳು ಹೇಳುತ್ತಾರೆ ಎಂದರ್ಥ.

ದಲ್ಲಿ ಹೇಳಿರುವ ವಿಜ್ಞಾನವಿಲ್ಲದ ಎಲ್ಲಾ ಯೋಗಿಗಳಿಗೂ (ದುರ್ದರ್ಶಿಗಳು), ಆತ್ಮ ಸತ್ಯಾನುಬೋಧವೆಂಬ ಆಯಾಸದಿಂದಲೇ ಸಿಕ್ಕತಕ್ಕದ್ದು¹. ಯಾವ ಭಯವೂ ಇಲ್ಲದಾದರೂ ಇದು ತಮ್ಮ (ಸ್ವರೂಪದ) ನಾಶ(ಕ್ಕೆ ಕಾರಣವು) ಎಂದು ಈ ಯೋಗಿಗಳನ್ನು ಅರಿಯುತ್ತಾ ಯೋಗಿಗಳು ಇದಕ್ಕೆ ಹೆದರುತ್ತಾರೆ, ಅಂಜಿಕೆಯನ್ನು ಮಾಡಿಕೊಂಡಿರುತ್ತಾರೆ. ಅಭಯವಾದ ಇದರಲ್ಲಿ ಭಯದರ್ಶಿಗಳಾಗಿ ಭಯಕ್ಕೆ ಕಾರಣವಾದ ಆತ್ಮನಾಶವನ್ನೇ ಕಾಣುವ ಸ್ವಭಾವದ ಅವಿವೇಕಿಗಳು³ (ಇದಕ್ಕೆ ಅಂಜುತ್ತಾರೆ) ಎಂದರ್ಥ.

ಮಧ್ಯಮಾಧಿಕಾರಿಗಳಿಗೆ ಮನೋನಿಗ್ರಹದಿಂದ ಪುರುಷಾರ್ಥ

**ಮನಸೋ ನಿಗ್ರಹಾಯತ್ತಮಭಯಂ ಸರ್ವಯೋಗಿನಾಮ್ |
 ದುಃಖಕ್ಷಯಃ ಪ್ರಬೋಧಶ್ಚಾಪ್ಯಕ್ಷಯಾ ಶಾನ್ತಿರೇವ ಚ || ೪೦ ||**

೪೦. ಎಲ್ಲಾ ಯೋಗಿಗಳಿಗೂ ಅಭಯವು ಮನಸ್ಸಿನ ನಿಗ್ರಹಕ್ಕೆ ಅಧೀನವು; ದುಃಖಕ್ಷಯವೂ ಜ್ಞಾನವೂ ಅಕ್ಷಯವಾದ ಶಾಂತಿಯೂ (ಮನಸ್ಸಿನ ನಿಗ್ರಹಕ್ಕೆ ಅಧೀನವು).

(ಭಾಷ್ಯ)

೨೦೦. ಯೇಷಾಂ ಪುನಃ ಬ್ರಹ್ಮಸ್ವರೂಪವೃತ್ತಿರೇಕೇಣ ರಜ್ಜುಸರ್ಪವತ್ ಕಲ್ಪಿತಮೇವ ಮನಃ ಇಷ್ಟಿಯುದಿ ಚ ನ ಸರಮಾರ್ಥತಃ ವಿದ್ಯತೇ, ತೇಷಾಂ ಬ್ರಹ್ಮಸ್ವರೂಪಾಣಾಮ್ ಅಭಯಃ ಪ್ರೋಕ್ಷಯ್ಯಾ ಚ ಅಕ್ಷಯಾ ಶಾಂತಿಃ ಸ್ವಭಾವತಃ ಏವ ಸಿದ್ಧಾ ನಾನ್ಯಾಯತ್ವಾ "ನೋಪಚಾರಃ ಕಥಂಚನ" (೨-೨೬) ಇತಿ ಅಪೋಚಾವಾ ಯೇ ತು ಅತಃ ಅನ್ಯೇ ಯೋಗಿನಃ ಪರಿಗಣಾಃ ವಿವೇಕಮಧ್ಯಮದೃಷ್ಟಯಃ ಮನೋನಿಗ್ರಹಾತ್ ಆತ್ಮವೃತ್ತಿರೀಕ್ತಮ್ ಆತ್ಮಸಂಬಂಧಿ ಪಶ್ಯಂತಿ, ತೇಷಾಂ ಆತ್ಮಸತ್ಯಾನುಬೋಧರೂಪತಾನಾಂ ಮನಸಃ ನಿಗ್ರಹಾಯತ್ತಮ್ ಅಭಯಂ ಸರ್ವೇಷಾಂ ಯೋಗಿ

1. ಬರಿಯ ಯೋಗದಿಂದ ಸಿಕ್ಕತಕ್ಕದ್ದಲ್ಲ.
2. ತೈ. ೨-೨; ಬೃ. ೪-೨-೪
3. ಭಯವನ್ನು ಕಾಣುವವರು ಕರ್ಮಿಗಳೆಂದು ವ್ಯಾಖ್ಯಾನ; ಆದರೆ ಆತ್ಮಸತ್ಯಾನುಬೋಧವಿಲ್ಲದ ಸಾಧಕರನ್ನೆಲ್ಲ ಇಲ್ಲಿ ಯೋಗಿಗಳೆಂದು ಕರೆದಿದೆ ಎಂಬುದು ಮುಖ್ಯ.

ನಾಮ್ | ಕಿಂ ಚ ದುಃಖಕ್ಷಯೋಽಸಿ | ನ ಹಿ ಆತ್ಮಸಂಬಂಧಿ ನಿ ಮನಸಿ ಪ್ರಚಲಿತೇ
 ದುಃಖಕ್ಷಯಃ ಅಸ್ತಿ ಅವಿನೇಕಿನಾಮ್ | ಕಿಂ ಚ ಆತ್ಮಪ್ರಬೋಧೋಽಸಿ ಮನೋನಿಗ್ರ
 ಹಾಯತ್ತ ಏವ | ತಥಾ ಅಕ್ಷಯಾಪಿ ಮೋಕ್ಷಾಭ್ಯಾ ಶಾಂತಿಃ ತೇಷಾಂ ಮನೋನಿಗ್ರ
 ಹಾಯತ್ತೈವ ||

(ಭಾಷ್ಯಾರ್ಥ)

ಯಾರಿಗಾದರೆ ಬ್ರಹ್ಮಸ್ವರೂಪಕ್ಕಿಂತ ಬೇರೆಯಾದ ಮನಸ್ಸು ಇಂದ್ರಿಯವೇ ಮುಂತಾದವುಗಳೂ ಹಗ್ಗದ ಹಾವಿನಂತೆ ಕಲ್ಪಿತವೇ ಆಗಿರುವದೋ ನಿಜವಾಗಿ ಇರುವದಿಲ್ಲವೋ ಬ್ರಹ್ಮಸ್ವರೂಪರಾಗಿರುವ ಅವರಿಗೆ ಅಭಯವೂ ನೋಕ್ಷವೆಂಬ ಹೆಸರಿನ ಅಕ್ಷಯವಾದ ಶಾಂತಿಯೂ ಸ್ವಭಾವದಿಂದಲೇ ಸಿದ್ಧವಾಗಿರುತ್ತದೆಯೇ ಹೊರತು ಮತ್ತೊಂದರ ಅಧೀನವಲ್ಲ. “(ಅವರು) ಮಾಡತಕ್ಕದ್ದು ಹೇಗೂ ಇರುವದಿಲ್ಲ” ಎಂದು ಹಿಂದೆ ಹೇಳಿರುತ್ತೇನೆ.

ಆದರೆ ಯಾರು ಇವರಿಗಿಂತ ಭಿನ್ನರಾಗಿರುವ ಯೋಗಿಗಳೋ ಹೀನ ಮಧ್ಯಮದೃಷ್ಟಿಗಳುಳ್ಳವರಾಗಿ¹ (ನೈದಿಕ) ಮಾರ್ಗದಲ್ಲಿ ನಡೆಯುತ್ತಾ ಆತ್ಮನಿಗಿಂತ ಬೇರೆಯಾಗಿ ಆತ್ಮನಿಗೆ ಸಂಬಂಧಪಟ್ಟಂತೆ ಮನಸ್ಸೆಂಬುದು ಬೇರೆ (ಇದೆ) ಎಂದು, ತಿಳಿದಿರುವದೋ ಅಂಥ ಸರ್ವಯೋಗಿಗಳೂ ಆತ್ಮಸತ್ಯಾನುಬೋಧವು ಇಲ್ಲದವರಾದ್ದರಿಂದ (ಅವರಿಗೆ) ಅಭಯವು ಮನಸ್ಸನ್ನು ನಿಗ್ರಹಮಾಡಿ ಕೊಳ್ಳುವದಕ್ಕೆ ಅಧೀನವಾಗಿರುವದು². ಮುಖ್ಯ ದುಃಖಕ್ಷಯವೂ (ಅವರಿಗೆ) ಮನೋನಿಗ್ರಹದ ಅಧೀನವೇ; ಏಕೆಂದರೆ ವಿವೇಕವಿಲ್ಲದವರಿಗೆ³ ಆತ್ಮನಿಗೆ ಸಂಬಂಧಪಟ್ಟಿರುವ ಮನಸ್ಸು ಅಲುಗಾಡಿದರೆ ದುಃಖವು ನಾರವಾಗಲೇ ಆರದು⁴. ಇದಲ್ಲದೆ

1. ಜ್ಞಾನಿಗಳಿಗೆ ಜ್ಞಾನಾಭ್ಯಾಸ, ಧ್ಯಾನ-ಮುಂತಾದ ಸಾಧನಗಳು ಯಾವದೂ ಇಲ್ಲ; ಹೀನದೃಷ್ಟಿಯುಳ್ಳ ಕರ್ಮಿಗಳಿಗೂ ಮಧ್ಯಮದೃಷ್ಟಿಯುಳ್ಳ ಉಪಾಸಕರಿಗೂ ಸಾಧನವನ್ನು ಶಾಸ್ತ್ರದಲ್ಲಿ ಹೇಳಿದೆ ಎಂದು ಭಾವ.
2. ಜ್ಞಾನಯೋಗಿಗಳನ್ನು ಬಿಟ್ಟು ಮಿಕ್ಕ ಸರ್ವಯೋಗಿಗಳಿಗೂ ಎಂದು ಕಾರಿಕೆಗೆ ಅರ್ಥಮಾಡಬೇಕು ಎಂಬುದು ಹಿಂದಿನ ಗ್ರಂಥಸಂದರ್ಭದಿಂದ ಸ್ಪಷ್ಟವಾಗುತ್ತದೆ ಎಂದು ಭಾವ. ಜ್ಞಾನಿಗಳಿಗೆ ಅಭಯಾದಿಗಳು ಸ್ವತಃಸಿದ್ಧ, ಯೋಗಿಗಳಿಗೆ ಮನೋನಿಗ್ರಹಸಾಧ್ಯ.
3. ಆತ್ಮಜ್ಞಾನವಿಲ್ಲದವರಿಗೆ.
4. ಮನಸ್ಸು ಅಲುಗಾಡುವ ಎಚ್ಚರಕನಸುಗಳಲ್ಲಿ ದುಃಖವೂ ಅದರ ಅಲುಗಾಟವಿಲ್ಲದ ಸುಷುಪ್ತಿಯಲ್ಲಿ ಸುಖವೂ ಅನುಭವಸಿದ್ಧ; ಆದ್ದರಿಂದ ಮನಸ್ಸು ಅಲುಗಾಡದಂತೆ ಮಾಡಿಕೊಂಡರೇ ಸಾಧಕರಿಗೆ ದುಃಖಕ್ಷಯ.

ಆತ್ಮಜ್ಞಾನವೂ (ಅವರಿಗೆ) ಮನೋನಿಗ್ರಹಕ್ಕೆ ಅಧೀನವಾಗಿಯೇ ಇರುವುದು¹. ಇದರಂತೆ ಅಕ್ಷಯವಾದ ಮೋಕ್ಷವೆಂಬ ಶಾಂತಿಯುಕೂಡ ಅವರಿಗೆ ಮನೋನಿಗ್ರಹಕ್ಕೆ ಅಧೀನವಾಗಿಯೇ ಇರುವುದು.

ಉತ್ತೇಕ ಉದಧೇ ಯದ್ವಶ್ ಕುಶಾಗ್ರೇಣೈಕಬಿನ್ನುನಾ |
ಮನಸೋ ನಿಗ್ರಹಸ್ತದ್ಭವೇದಪರಿಚೇದತಃ || ೪೧ ||

೪೧. ಸಮುದ್ರವನ್ನು ಕುಶಾಗ್ರದಿಂದ ಒಂದೊಂದು ತೊಟ್ಟಾಗಿ ತೆಗೆದುಹಾಕುವುದು ಹೇಗೋ ಅದರಂತೆ ಅಪರಿಚೇದದಿಂದ ಮನಸ್ಸಿನ ನಿಗ್ರಹವು (ಆಗುವುದು).

(ಭಾಷ್ಯ)

೨೦೧. ಮನೋನಿಗ್ರಹೋಽಪಿ ತೇಷಾಮ್ ಉದಧೇಃ ಕುಶಾಗ್ರೇಣ ಏಕ ಬಿನ್ನುನಾ ಉತ್ತೇಚನೇನ ಶೋಷಣವ್ಯವಸಾಯವತ್ ವ್ಯವಸಾಯವತಾಮ್ ಅನವ ಸನ್ನಾಸ್ತಃಕರಣಾನಾಮ್ ಅನಿವೇದಾತ್ ಅಪರಿಚೇದತಃ ಭವತಿ ಇತ್ಯರ್ಥಃ ||

(ಭಾಷ್ಯಾರ್ಥ)

ಅವರಿಗೆ ಮನೋನಿಗ್ರಹವುಕೂಡ ದರ್ಢಿಯ ಮದಿಯಿಂದ ಒಂದೊಂದು ತೊಟ್ಟಾಗಿ ತೆಗೆದುಹಾಕುವುದರಿಂದ ಸಮುದ್ರವನ್ನು ಬಣಗಿಸುವೆನೆಂಬ ನಿರ್ದಯದಂತೆ ಮನೋನಿರ್ದಯವುಳ್ಳವರಾಗಿ ಅಂತಃಕರಣದಲ್ಲಿ ಕುಸಿಯುವ ಇರುವವರಿಗೆ ಬೇಸರವಿಲ್ಲದೆ ಇರುವ ಅಪರಿಚೇದದಿಂದ ಆಗುತ್ತದೆ ಎಂದರ್ಥ.

(ಭಾಷ್ಯ)

೨೦೨. ಕಮ್ ಅಪರಿಚಿನ್ನವ್ಯವಸಾಯಸಾತ್ರಮೇವ ಮನೋನಿಗ್ರಹೇ ಉಪಾಯಃ ? ನ ಇತ್ಯುಚ್ಯತೇ—

(ಭಾಷ್ಯಾರ್ಥ)

ಬೇಸರವಿಲ್ಲದ ನಿರ್ದಯವುಂಟೇ ಮನೋನಿಗ್ರಹಕ್ಕೆ ಉಪಾಯವೆ?—ಎಂದರೆ ಹಾಗಲ್ಲವೆನ್ನುತ್ತಾರೆ.

1. ಮನೋನಿಗ್ರಹವಾದ ಬಳಿಕ ತತ್ತ್ವಜ್ಞಾನವು ಅವರಿಗೆ ಹೊಳೆಯುವುದು.

ಉಪಾಯೇನ ನಿಗ್ರಹಿಣ್ಯಯಾತ್ ವಿಕ್ಷಿಪ್ತಂ ಕಾಮಭೋಗಯೋಃ |
 ಸುಪ್ರಸನ್ನಂ ಲಯೇ ಚೈವ ಯಥಾ ಕಾನೋ ಲಯಸ್ತಥಾ || ೪೨ ||

೪೨. ಕಾಮಭೋಗಗಳಲ್ಲಿ ವಿಕ್ಷಿಪ್ತವಾದ (ಮನಸ್ಸನ್ನು) ಉಪಾಯದಿಂದ ನಿಗ್ರಹಮಾಡಬೇಕು. ಲಯದಲ್ಲಿ ಸುಪ್ರಸನ್ನವಾದ (ಮನಸ್ಸನ್ನೂ ನಿಗ್ರಹಮಾಡಬೇಕು). ಹೇಗೆ ಕಾಮವೋ ಲಯವೂ ಹಾಗೆಯೇ.

(ಭಾಷ್ಯ)

೨೦೩. ಅಸರಿಖಿನ್ನವ್ಯವಸಾಯವಾನ್ ಸನ್ ವಕ್ಷ್ಯಮಾಣೇನ ಉಪಾಯೇನ ಕಾಮಭೋಗವಿಷಯೇ^೧ ವಿಕ್ಷಿಪ್ತಂ ಮನಃ ನಿಗ್ರಹಿಣ್ಯಯಾತ್ ನಿರುನ್ಮಾತ್ ಆತ್ಮನೈವ ಇತ್ಯರ್ಥಃ | ಕಿಂ ಚ ಲೀಯತೇ ಅಸ್ಮಿನ್ ಇತಿ ಸುಷುಪ್ತಿಃ ಲಯಃ ತಸ್ಮಿನ್ ಲಯೇ ಚ ಸುಪ್ರಸನ್ನಮ್ ಆಯಾಸವರ್ಜಿತಮಪಿ ಇತ್ಯೇತತ್ | 'ನಿಗ್ರಹಿಣ್ಯಯಾತ್' ಇತ್ಯನುವರ್ತತೇ | ಸುಪ್ರಸನ್ನಂ ಜೇತ್ ಕಸ್ಮಾತ್ ನಿಗ್ರಹ್ಯತೇ ಇತಿ ? ಉಚ್ಯತೇ | ಯಸ್ಮಾತ್ ಯಥಾ ಕಾಮಃ ಅನರ್ಥಹೇತುಃ ತಥಾ ಲಯೋಽಪಿ | ಅತಃ ಕಾಮವಿಷಯಸ್ಯ ಮನಸಃ ನಿಗ್ರಹವತ್ ಲಯಾದಪಿ ನಿರೋದ್ಧವ್ಯತ್ವಮ್^೨ ಇತ್ಯರ್ಥಃ—

(ಭಾಷ್ಯಾರ್ಥ)

(ಹೀಗೆ) ಬೇಸರವಿಲ್ಲದೆ ಮನೋನಿರ್ಮಲವುಳ್ಳವನಾಗಿ ಮುಂದೆ ಹೇಳುವ ಉಪಾಯದಿಂದ ಕಾಮ ಮುಕ್ತ ಭೋಗ—(ಉಪವೇಶನ) ವಿಷಯದಲ್ಲಿ ವಿಕ್ಷಿಪ್ತವಾದ ಮನಸ್ಸನ್ನು ನಿಗ್ರಹಿಸಬೇಕು, ಆತ್ಮನಲ್ಲಿಯೇ ತಡೆದು ನಿಲ್ಲಿಸಿಕೊಳ್ಳಬೇಕು ಎಂದರ್ಥ. ಮತ್ತು (ಲಯದಲ್ಲಿ), ಇದರಲ್ಲಿ (ಮನಸ್ಸು) ಲಯವಾಗುವದರಿಂದ ಸುಷುಪ್ತಿಗೆ 'ಲಯ' ವೆಂದು ಹೆಸರು ; ಆ ಲಯದಲ್ಲಿಯೂ ಸುಪ್ರಸನ್ನವಾದ (ಮನಸ್ಸನ್ನು) ಆಯಾಸವಿಲ್ಲದ (ಮನಸ್ಸನ್ನು) ಎಂದರ್ಥ^೧. 'ನಿಗ್ರಹಿಸಬೇಕು' ಎಂದು ಉಲ್ಲೇಖ

1. 'ವಿಷಯೇಷು' ಎಂಬ ಪಾಠಕ್ಕಿಂತ ಈ ಪಾಠವು ಮೇಲು.

2. 'ನಿರೋದ್ಧವ್ಯಮ್' ಅ|| ಕಾ|| ಮೈ||

3. ಚಂಚಲವಾದ; ವಿಷಯಗಳ ಕಡೆಗೆ ಇಂದ್ರಿಯಗಳ ಮೂಲಕ ಧಾವಿಸುವದಕ್ಕೂ ಅವು ದೊರೆತರೆ ಭೋಗಿಸುವದಕ್ಕೂ ಮನಸ್ಸು ಹೊಯ್ದಾಡುತ್ತಿರುವದು. ಇದೇ ವಿಚ್ಛೇಷವೆಂಬ ದೋಷವು.

4. ವಿಷಯವಿಷಯಗಳ ಆಕಾರದಲ್ಲಿ ಇರುವದೇ ಆಯಾಸವು. ಈ ಆಯಾಸವು ಸುಷುಪ್ತಿಯಲ್ಲಿಲ್ಲದ್ದರಿಂದ ಸುಪ್ರಸನ್ನವೆಂದಿದೆ.

ಹಿಂದಿನಿಂದ ಸೇರಿಕೊಳ್ಳುತ್ತದೆ. ಸುಪ್ರಸನ್ನವಾಗಿದ್ದರೆ (ಅದನ್ನು) ನಿಗ್ರಹಿಸುವುದು ಏಕೆ? - ಎಂದರೆ ಹೇಳುತ್ತಾರೆ: ಏಕೆಂದರೆ ಹೇಗೆ ಕಾಮವು ಅನರ್ಥಹೇತುವೋ ಲಯವೂ ಹಾಗೆಯೇ (ಅನರ್ಥಹೇತು)¹. ಆದ್ದರಿಂದ ಕಾಮವನ್ನು ವಿಷಯಮಾಡಿ ಕೊಳ್ಳುವ ಮನಸ್ಸನ್ನು ಹೇಗೆ ನಿಗ್ರಹಮಾಡಿಕೊಳ್ಳಬೇಕೋ ಹಾಗೆಯೇ ಲಯ (ವಾಗದಂತೆ ಅದ) ರಿಂದಲೂ ತಡೆದಿಡಬೇಕು - ಎಂದರ್ಥ.

(ಭಾಷ್ಯ)

೨೦೪. ಕಃ ಸ ಉಪಾಯ ಇತಿ ? ಉಚ್ಯತೇ—

(ಭಾಷ್ಯಾರ್ಥ)

ಆ ಉಪಾಯವು ಯಾವದು ? ಎಂದರೆ ಹೇಳುತ್ತಾರೆ.

ದುಃಖಂ ಸರ್ವಮನುಷ್ಯತ್ಯ ಕಾಮಭೋಗಾನ್ನಿ ವರ್ತಯೇತ್ |

ಅಜಂ ಸರ್ವಮನುಷ್ಯತ್ಯ ಜಾತಂ ನೈವ ತು ಪಶ್ಯತಿ || ೪೩ ||

೪೩. ಎಲ್ಲವೂ ದುಃಖವೆಂದು ನೆನೆದು ಕಾಮಭೋಗದಿಂದ (ಮನಸ್ಸನ್ನು) ಹಿಂತಿರುಗಿಸಿಕೊಳ್ಳಬೇಕು. ಎಲ್ಲವೂ ಅಜವೆಂದು ನೆನೆದುಕೊಂಡರೆ ಹುಟ್ಟಿದ್ದನ್ನು ಕಾಣುವದೇ ಇಲ್ಲ.

(ಭಾಷ್ಯ)

೨೦೫. ಸರ್ವಂ ದ್ವೈತಮ್ ಅವಿದ್ಯಾವಿಜ್ಞಮ್ಭಿತಂ ದುಃಖಮೇವ ಇತಿ ಅನುಷ್ಠೈತ್ಯ ಕಾಮಭೋಗಾತ್ ಕಾಮನಿಮಿತ್ತಃ ಭೋಗಃ ಇಚ್ಛಾವಿಷಯಃ ತಸ್ಮಾತ್ ವಿಪ್ರಸೃತಂ ಮನಃ ನಿವರ್ತಯೇತ್ ವೈರಾಗ್ಯಭಾವನಯಾ ಇತ್ಯರ್ಥಃ | ಅಜಂ ಬ್ರಹ್ಮ ಸರ್ವಮ್ ಇತ್ಯೇತತ್ ಶಾಸ್ತ್ರಾಚಾರ್ಯೋಪದೇಶಃ ಅನುಷ್ಠೈತ್ಯ ತದ್ವಿಪರೀತಂ ದ್ವೈತಂ ಜಾತಂ ನೈವ ತು ಪಶ್ಯತಿ | ಅಭಾವಾತ್ ||

1. ಲಯವು ಸ್ವತಃ ಅನರ್ಥಹೇತುವಲ್ಲದಿದ್ದರೂ ವಿಕ್ಷೇಪದ ಮೂಲಕವಾಗಿ ಅನರ್ಥ ಹೇತುವಾಗಿರುತ್ತದೆ.

2. “ ದ್ವೈತಜಾತಂ ” ಎಂದೇ ಅಚ್ಚಿನ ಪುಸ್ತಕಗಳಲ್ಲಿದೆಯಾದರೂ ‘ ದ್ವೈತಂ ಜಾತಂ ’ ಎಂದೇ ಇರಬೇಕು, ಏಕೆಂದರೆ ಮೂಲದಲ್ಲಿ ‘ ಜಾತಮ್ ’ ಎಂದೇ ಇದೆ.

(ಭಾಷ್ಯಾರ್ಥ)

ಅನಿದ್ಯೆಯಿಂದ ಹರಡಿಕೊಂಡಿರುವ ದ್ವೈತವೆಲ್ಲವೂ ದುಃಖವೇ ಎಂದು ನೆನೆದು ಕಾಮಭೋಗದಿಂದ ಕಾಮನಿಮಿತ್ತವಾದ ಭೋಗವೆಂಬ ಇಚ್ಛೆಯ ವಿಷಯ(ವಿದೆಯಲ್ಲ), ಅದರಿಂದ, ವಿಕ್ಷಿಪ್ತವಾದ ಮನಸ್ಸನ್ನು ವೈರಾಗ್ಯಭಾವನೆಯಿಂದ ಹಿಂತಿರುಗಿಸಿಕೊಳ್ಳಬೇಕು ಎಂದರ್ಥ. ಎಲ್ಲವೂ ಅಜವಾದ (ಹುಟ್ಟಿಲ್ಲದ) ಬ್ರಹ್ಮವು ಎಂಬುದನ್ನು ಶಾಸ್ತ್ರಾಚಾರ್ಯರುಗಳ ಉಪದೇಶದಿಂದ ಅನುಸ್ಮರಣೆಮಾಡಿಕೊಂಡರೆ ಅದಕ್ಕೆ ವಿರುದ್ಧವಾದ ದ್ವೈತವೆಂಬ ಹುಟ್ಟಿರುವ (ವಸ್ತುವನ್ನು) ಕಾಣುವದೇ ಇಲ್ಲ. ಏಕೆಂದರೆ ಅದು ಇರುವದೇ ಇಲ್ಲ.

ಲಯೇ ಸಮೋಧಯೇಚ್ಛಿತ್ತಂ ನಿಕ್ಷಿಪ್ತಂ ಶಮಯೇತ್ ಪುನಃ |

ಸಕಷಾಯಂ ವಿಜಾನೀಯಾತ್ ಸಮಪ್ರಾಪ್ತಂ ನ ಚಾಲಯೇತ್ ||೪೪||

೪೪. ಲಯವಾದರೆ ಚಿತ್ತವನ್ನು ಎಚ್ಚರಗೊಳಿಸಬೇಕು, ವಿಕ್ಷಿಪ್ತವಾದರೆ ಮತ್ತೆ ಶಮನಮಾಡಬೇಕು. ಸಕಷಾಯವೆಂಬುದನ್ನು ಅರಿತುಕೊಳ್ಳಬೇಕು; ಸಮಪ್ರಾಪ್ತವಾದರೆ ಚಾಲನಮಾಡಬಾರದು.

(ಭಾಷ್ಯ)

೨೦೬. ಏನಮ್ ಅನೇನ ಜ್ಞಾನಾಭ್ಯಾಸವೈರಾಗ್ಯವ್ಯಯೋಪಾಯೇನ ಲಯೇ ಸುಷುಪ್ತೇ ಲೀನಂ ಸಂಬೋಧಯೇತ್ ಮನಃ | ಆತ್ಮವಿವೇಕವರ್ತನೇನ ಯೋಜಯೇತ್ | ಚಿತ್ತಂ ಮನಃ ಇತಿ ಅನರ್ಥಾನ್ತರಮ್ | ವಿಕ್ಷಿಪ್ತಂ ಚ ಕಾಮಭೋಗೇಷು ಶಮಯೇತ್ ಪುನಃ | ಏನಂ ಪುನಃಪುನಃ ಅಭ್ಯಸ್ಯತಃ ಲಯಾತ್ ಸಮೋಧಿತಂ ವಿಷಯೇಭ್ಯಶ್ಚ ವ್ಯಾವರ್ತಿಕಂ ನಾಪಿ ಸಾವ್ಯಾಪನ್ನಮ್ ಅನ್ತರಾಲಾವಸ್ಥಂ ಸಕಷಾಯಂ ಸರಾಗಂ ಬೀಜಸಂಯುಕ್ತಂ ಮನಃ ಇತಿ ವಿಜಾನೀಯಾತ್ | ಲತೋಽಪಿ ಯತ್ನತಃ ಸಾಮ್ಯಮ್ ಆಪಾದಯೇತ್ | ಯದಾ ತು ಸಮಪ್ರಾಪ್ತಂ ಭವತಿ ಸಮಪ್ರಾಪ್ತೈಭಿರನುಖೀಭವತಿ ಇತ್ಯರ್ಥಃ | ತತಃ ತತ್ ನ ವಿಚಾಲಯೇತ್ ವಿಷಯಾಭಿಮುಖಂ ನ ಕುರ್ಯಾತ್ ಇತ್ಯರ್ಥಃ ||

1. ಅನುಭವದಿಂದಲೂ ವೈರಾಗ್ಯಬೋಧಕಸ್ಮೃತಿಗಳಿಂದಲೂ ಮನವೆಂದು.

2. ಶ್ರುತಿಯಿಂದಲೂ ಆಚಾರ್ಯರಿಂದಲೂ ತಿಳಿದದ್ದನ್ನು ನೆನೆದುಕೊಂಡರೆ.

3. ನಿಜವಾಗಿ ದ್ವೈತವು ಇಲ್ಲವೇ ಇಲ್ಲವಾದ್ದರಿಂದ ಅದು ಇಲ್ಲವೆಂದು ಭಾವಿಸಿದರೆ ಅದು ಹೋಗಿಬಿಡುವದು ಎಂದು ಭಾವ.

(ಭಾಷ್ಯಾರ್ಥ)

ಹೀಗೆ ಜ್ಞಾನಾಭ್ಯಾಸ^೧, ವೈರಾಗ್ಯ-ಎಂಬ ಈ ಎರಡು ಉಪಾಯಗಳಿಂದ ಲಯವಾದರೆ ಸುಷುಪ್ತಿಯಲ್ಲಿ ಲಯವಾದ (ಚಿತ್ತವನ್ನು^೨) ಮನಸ್ಸನ್ನು ಎಚ್ಚರಗೊಳಿಸಬೇಕು, ಆತ್ಮನನ್ನು ಬಿಡಿಸಿ ತಿಳಿದುಕೊಳ್ಳುವುದಕ್ಕೆ ಹತ್ತಿಸಬೇಕು. ಚಿತ್ತವೆಂದರೂ ಮನಸ್ಸೆಂದರೂ ಒಂದೇ. ಕಾಮಭೋಗಗಳಲ್ಲಿ ವಿಸ್ತೃತವಾದರೆ (ಆವನ್ನು) ಮತ್ತೆ ಶಮನಗೊಳಿಸಬೇಕು. ಹೀಗೆ ಮತ್ತೆ ಮತ್ತೆ ಅಭ್ಯಾಸವಾಗುತ್ತಾ ಲಯವಾಗದಂತೆ ಎಚ್ಚರಿಸಿ, ವಿಷಯಗಳಿಂದಲೂ ಹಿಂತಿರುಗಿಸಿದರೆ (ಇನ್ನೂ) ಸಾಮ್ಯವನ್ನು ಹೊಂದದಿದ್ದರೆ, ಆ ನಡುವಣ ಅವಸ್ಥೆಯಲ್ಲಿರುವ ಮನಸ್ಸನ್ನು ಸಕಷಾಯವು, ರಾಗದಿಂದ ಕೂಡಿರುವುದು, ಬೀಜದಿಂದೊಡಗೂಡಿರುವುದು^೩ ಎಂದು ತಿಳಿಯಬೇಕು. ಅದರಿಂದಲೂ (ತಪ್ಪಿಸಿ) ಪ್ರಯತ್ನದಿಂದ ಸಾಮ್ಯವನ್ನು ಹೊಂದಿಸಬೇಕು. ಆದರೆ ಯಾವಾಗ ಸಮತಿಯನ್ನು ಪಡೆದದ್ದಾಗುವದೋ, ಸಮತಿಯನ್ನು ಹೊಂದುವಕಡೆಗೆ ತಿರುಗುವದೋ ಎಂದರ್ಥ. ಆಗ ಅವನ್ನು ಅಲುಗಾಡಿಸಬಾರದು, ವಿಷಯಗಳ ಕಡೆಗೆ ತಿರುಗಿಸಬಾರದು ಎಂದರ್ಥ.

ನಾಸ್ತಾದಯೇತ್ ಸುಖಂ ತತ್ರ ನಿಸ್ಸಜ್ಞಃ ಪ್ರಜ್ಞಯಾ ಭವೇತ್ |
ನಿಶ್ಚಲಂ ನಿಶ್ಚರಚ್ಚಿತ್ತಮೇಕೀಕುರ್ಯಾತ್ ಪ್ರಯತ್ನತಃ || ೪೫ ||

೪೫. ಅಲ್ಲಿ ಸುಖವನ್ನು ಸವಿಯಬಾರದು. ಪ್ರಜ್ಞೆಯಿಂದ ನಿಸ್ಸಂಗನಾಗಿರಬೇಕು. ನಿಶ್ಚಲವಾಗಿದ್ದು ಹೊರಹೊರಡುವ ಚಿತ್ತವನ್ನು ಪ್ರಯತ್ನದಿಂದ ಒಂದಾಗಿರಬೇಕು.

(ಭಾಷ್ಯ)

೨೦೭. ಸಮಾಧಿತ್ವತಃ ಯೋಗಿನಃ ಯತ್ ಸುಖಂ ಜಾಯತೇ ಶತ್ ನ ಆಸ್ತಾದಯೇತ್ | ತತ್ರ ನ ರಚ್ಯೇತ ಇತ್ಯರ್ಥಃ | ಕಥಂ ತರ್ಹಿ ? ನಿಸ್ಸಜ್ಞಃ ನೀಸ್ಪೃಹಃ

1. ಎಲ್ಲವೂ ಅನುಬಂಧವು ಶಾಸ್ತ್ರಾಚಾರ್ಯರಿಂದ ತಿಳಿದದ್ದನ್ನು ಅನುಷ್ಠರಣಮಾಡುವದೇ ಜ್ಞಾನಾಭ್ಯಾಸವು.
2. ಈ ಅರ್ಥದ ಮಾತು ಭಾಷ್ಯದಲ್ಲಿ ಬಿಟ್ಟುಹೋಗಿದೆ ಎಂದು ತೋರುತ್ತದೆ.
3. ಆತ್ಮಾಕಾರವಾಗದಿದ್ದರೆ.
4. ಮತ್ತೆ ವಿಕ್ಲೇಶವನ್ನು ಹೊಂದಬಹುದಾದದ್ದು.
5. ಇಲ್ಲಿ ತತ್ರ ಎಂಬ ಮಾತು ಬಿಟ್ಟುಹೋಗಿರುವಂತೆ ಕಾಣುತ್ತದೆ:

ಪ್ರಜ್ಞಯಾ ವಿವೇಕಬದ್ಧಾ ಯತ್ ಉಪಲಭ್ಯತೇ ಸುಖಂ ತತ್ ಆವಿದ್ಯಾಪರಿಕಲ್ಪಿತಂ ಮೃತ್ಯುವ ಇತಿ ವಿಭಾವಯೇತ್ | ತತೋಽಃ ಸುಖರಾಗಾತ್ ನಿಗೃಹ್ಣೀಯಾತ್ ಇತ್ಯರ್ಥಃ | ಯದಾ ಪುನಃ ಸುಖರಾಗಾತ್ ನಿವೃತ್ತಂ ನಿಶ್ಚಲಸ್ವಭಾವಂ ಸತ್ ನಿಶ್ಚರತ್ ಬಹಿರ್ನಿರ್ಗಚ್ಛತ್ ಭವತಿ ಚಿತ್ತಮ್ | ತತ್ರಸ್ತತಃ ನಿಯಮ್ಯ ಉಕ್ತೋಪಾಯೇನ ಆತ್ಮನೈವ ಏಕೀಕುರ್ಯಾತ್ ಪ್ರಯತ್ನತಃ | ಚಿತ್ಸ್ವರೂಪಸತ್ತಾನಾತ್ರಮೇವ ಆಪಾದಯೇತ್ ಇತ್ಯರ್ಥಃ ||

(ಭಾಷ್ಯಾರ್ಥ)

ಸಮಾಧಿಯನ್ನು ಹೊಂದುವದರಲ್ಲಿರುವ ಯೋಗಿಗೆ ಯಾವ ಸುಖವು ಉಂಟಾಗುವದೋ ಅದನ್ನು ಸವಿಯಬಾರದು, ಅದರಲ್ಲಿ ರಕ್ತನಾಗಿರಬಾರದು ಎಂದರ್ಥ, ಹಾಗಾದರೆ ಹೇಗೆ ಇರಬೇಕು? ಎಂದರೆ ಪ್ರಜ್ಞೆಯಿಂದ ವಿವೇಕಬುದ್ಧಿಯಿಂದ, ನಿಸ್ಸಂಗನಾಗಿ ಯಾವ ಆಸೆಯೂ ಇಲ್ಲದವನಾಗಿ (ಇರಬೇಕು)¹. ಯಾವ ಸುಖವು ಕಾಣಬರುತ್ತಿದೆಯೋ ಅದು ಅವಿದ್ಯಾಕಲ್ಪಿತವಾದದ್ದು, ಮಿಥ್ಯೆಯೇ² - ಎಂದು ಭಾವಿಸುತ್ತಿರಬೇಕು. ಆ ಸುಖದ ಆಸೆಯಿಂದಲೂ (ಮನಸ್ಸನ್ನು) ನಿಗ್ರಹಿಸಿಕೊಳ್ಳಬೇಕು ಎಂದರ್ಥ. ಯಾವಾಗಲಾದರೆ ಸುಖರಾಗದಿಂದ ಹಿಂತಿರುಗದ (ಚಿತ್ತವು) ನಿಶ್ಚಲಸ್ವಭಾವವುಳ್ಳದ್ದಾಗಿದ್ದು ಹೊರಹೊರಡುವದೋ ಹೊರಕ್ಕೆ ಬರುವದಾಗುವದೋ ಆಗ ಅದರಿಂದ (ಹಿಮ್ಮೆಟ್ಟಿಸಿ) ತಡೆದು ಹಿಂದೆ ಹೇಳಿದ ಉಪಾಯದಿಂದ ಆತ್ಮನಲ್ಲಿಯೇ ಪ್ರಯತ್ನದಿಂದ ಒಂದುನಾಡಿಕೊಳ್ಳಬೇಕು; ಬರಿಯ ಚಿತ್ಸ್ವರೂಪದ ಇರವನ್ನು ಮಾಡಿಕೊಳ್ಳಬೇಕು ಎಂದರ್ಥ³.

1. ಇಷ್ಟರಲ್ಲಿಯೇ ಹೊಂದಲಿರುವ.

2. ಮುಂದೆ ಸಮಾಧಿಯುಂಟಾಗುವದೆಂಬ ನಿರೀಕ್ಷಣೆಯ ಸುಖವಿದು.

3. ಸುಖದಲ್ಲಿ ಅಭಿಮಾನವನ್ನು ಮಾಡಬಾರದು.

4. ಏಕೆಂದರೆ ಈ ಸುಖವೆಂಬುದು ಸತ್ತ್ವಗುಣದಿಂದ ಅಂತಃಕರಣದಲ್ಲಿ ತೋರಿಕೊಳ್ಳುವ ಧರ್ಮವು. ಗೀ. ಭಾ. ೧೪-೬ ರಲ್ಲಿ ' ಸುಖಸಂಗೇನ ' ಎಂಬುದರ ಭಾಷ್ಯವನ್ನು ನೋಡಿ.

5. ಆತ್ಮನಿಗಿಂತ ಬೇರೆಯಾದ ಇರವನ್ನು ಚಿತ್ತಕ್ಕೆ ಕೊಡದೆ ಆತ್ಮನಾತ್ರವೇ ಅದೆಂದು ಚಿಂತಿಸಬೇಕು-ಎಂದರ್ಥ.

ಯದಾ ನ ಲೀಯತೇ ಚಿತ್ತಂ ನ ಚ ವಿಕ್ಷಿಪ್ಯತೇ ಪುನಃ |

ಅನಿಜ್ಞನಮನಾಭಾಸಂ ನಿಷ್ಪನ್ನಂ ಬ್ರಹ್ಮ ತತ್ತದಾ || ೪೬ ||

೪೬. ಯಾವಾಗ ಚಿತ್ತವು ಲಯವಾಗುವದಿಲ್ಲವೋ ಮತ್ತೆ ವಿಕ್ಷಿಪ್ತವೂ ಆಗುವದಿಲ್ಲವೋ, ಹೊಯ್ದಾಡದೆ, ತೋರಿಕೊಳ್ಳದೆ (ಇರುವದೋ) ಆಗ ಅದು ಬ್ರಹ್ಮವಾಯಿತು.

(ಭಾಷ್ಯ)

೨೦೮. ಯಥೋಕ್ತೋಪಾಯೇನ ನಿಗೃಹೀತಂ ಚಿತ್ತಂ ಯದಾ ಸುಷುಪ್ತೇ ನ ಲೀಯತೇ ನ ಚ ಪುನಃ ವಿಷಯೇಷು ವಿಕ್ಷಿಪ್ಯತೇ | ಅನಿಜ್ಞನಮ್ ಅಚಿಲಂ ನಿವಾತ ಪ್ರದೀಪಕಲ್ಪಮ್ | ಅನಾಭಾಸಂ ಚ ನ ಕೇನಚಿತ್ ಕಲ್ಪಿತೇನ ವಿಷಯಭಾವೇನ ಅವಭಾಸತೇ | ಇತಿ ಯದಾ ಏವಂಲಕ್ಷಣಂ ಚಿತ್ತಮ್ ತದಾ ನಿಷ್ಪನ್ನಂ ಬ್ರಹ್ಮ ಸ್ವರೂಪೇಣ ನಿಷ್ಪನ್ನಂ ಚಿತ್ತಂ ಭವತಿ ಇತ್ಯರ್ಥಃ ||

(ಭಾಷ್ಯಾರ್ಥ)

ಮೇಲೆ ಹೇಳಿದ ಉಪಾಯದಿಂದ ನಿಗ್ರಹಮಾಡಿಕೊಂಡ ಚಿತ್ತವು ಯಾವಾಗ ಸುಷುಪ್ತಿಯಲ್ಲಿ ಲಯವಾಗುವದಿಲ್ಲವೋ, ಮತ್ತೆ ವಿಷಯಗಳಲ್ಲಿ ವಿಕ್ಷಿಪ್ತವೂ ಆಗುವದಿಲ್ಲವೋ, ಅನಿಂಗನವಾಗಿರುವದೋ ಗಾಳಿಯಿಲ್ಲದೆಡೆಯಲ್ಲಿರುವ ದೀಪದಂತೆ ಅಲುಗಾಡದೆಯೂ, ಅನಾಭಾಸವಾಗಿಯೂ ಯಾವದೊಂದು ಕಲ್ಪಿತವಾದ ವಿಷಯರೂಪದಿಂದಲೂ ತೋರದೆ ಇರುವದೋ, ಯಾವಾಗ ಚಿತ್ತವು ಇಂಥ ಸ್ವರೂಪದ್ದಾಗುವದೋ ಆಗ ಬ್ರಹ್ಮವಾಯಿತು, ಬ್ರಹ್ಮಸ್ವರೂಪದಿಂದ ಚಿತ್ತವು ಏರ್ಪಟ್ಟದ್ದಾಗುವದು ಎಂದರ್ಥ.

1. ಲಯ, ವಿಕ್ಷೇಪ, ಕಷಾಯ, ರಸಾಸ್ವಾದ-ಇವುಗಳನ್ನು ಗೆದ್ದು ಚಿತ್ತವನ್ನು ಬ್ರಹ್ಮಾಕಾರವಾಗಿ ಮಾಡುವದರಿಂದ.

2. ಗೀ. ೮-೧೯.

3. ಹೊರಗಿನ ವಿಷಯಗಳ ರೂಪವಾಗಿ ಅಥವಾ ಒಳಗಿನ ಸರ್ವಜಚಿತ್ತದ ರೂಪವಾಗಿ ತೋರದೆ ಇರುವದೋ.

ಮನೋನಿಗ್ರಹದಿಂದ ಸಿದ್ಧವಾಗುವ ಸುಖ

ಸ್ವಸ್ಥಂ ಶಾಂತಂ ಸನಿರ್ವಾಣಮಕಥ್ಯಂ ಸುಖಮುತ್ತಮಮ್ |
ಅಜಮಜೇನ ಜ್ಞೇಯೇನ ಸರ್ವಜ್ಞಂ ಪರಿಚಕ್ಷತೇ || ೪೭ ||

೪೭. ಸ್ವಸ್ಥವು, ಶಾಂತವು, ಸನಿರ್ವಾಣವು, ಹೇಳುವದಕ್ಕಾಗದ ಉತ್ತಮ ಸುಖವು, ಅಜವು, ಅಜನಾದ ಜ್ಞೇಯರೂಪದಿಂದ ಸರ್ವಜ್ಞನಾದದ್ದು-ಎಂದು ಹೇಳುವರು.

(ಭಾಷ್ಯ)

೨೦೯. ಯಥೋಕ್ತಂ ಪರನಾರ್ಥಸುಖಮ್ ಆತ್ಮಸತ್ಯಾನುಬೋಧಲಕ್ಷಣಂ ಸ್ವಸ್ಥಂ ಸ್ವಾತ್ಮನಿ ಸ್ಥಿತಮ್ | ಶಾಂತಂ ಸರ್ವಾನರ್ಥೋಪಶಮರೂಪಮ್ | ಸನಿರ್ವಾಣಮ್ | ನಿರ್ವೃತ್ತಿಃ ನಿರ್ವಾಣಂ ಕೈವಲ್ಯಮ್ | ಸಹ ನಿರ್ವಾಣೇನ ವರ್ತತೇ | ತಚ್ಚ ಆಕಥ್ಯಮ್ ನ ಶಕ್ಯತೇ ಕಥಯಿಸುಮ್ | ಅತ್ಯಂತಸಾಧಾರಣವಿಷಯತ್ವಾತ್ | ಸುಖಮ್ ಉತ್ತಮಮ್ | ನಿರತಿಶಯಂ ಹಿ ತತ್ ಯೋಗಿಪ್ರತ್ಯಕ್ಷವೇವ | ನ ಜಾತಮ್ ಇತಿ ಅಜಮ್ | ಯಥಾ ವಿಷಯವಿಷಯಮ್ | ಅಜೇನ ಅನುತ್ಪನ್ನೇನ ಜ್ಞೇಯೇನ ಅವ್ಯತಿರಿಕ್ತಂ ಸತ್ ಸ್ವೇನ ಸರ್ವಜ್ಞರೂಪೇಣ ಸರ್ವಜ್ಞಂ ಬ್ರಹ್ಮೈವ ಸುಖಂ ಪರಿಚಕ್ಷತೇ ಕಥಯಂತಿ ಬ್ರಹ್ಮವಿದಃ ||

(ಭಾಷ್ಯಾರ್ಥ)

ಮೇಲೆ ಹೇಳಿದ ಪರನಾರ್ಥಸುಖವು! ಆತ್ಮಸತ್ಯಾನುಬೋಧದಿಂದ ತಿಳಿಯಬರುವಂಥದ್ದು^೨. (ಅದು) ಸ್ವಸ್ಥವು, ತನ್ನ ಆತ್ಮನಲ್ಲಿಯೇ ಇರತಕ್ಕದ್ದು^೩. ಶಾಂತವು ಎಲ್ಲಾ ಬಗೆಯ ಅನರ್ಥಗಳೂ ನಾಶವಾಗಿರುವದರ ಸ್ವರೂಪದ್ದು^೪. ಸನಿರ್ವಾಣವು; ನಿರ್ವಾಣವೆಂದರೆ ಸುಖವು, ಕೈವಲ್ಯವು, ನಿರ್ವಾಣದೊಡನೆ ಇರತಕ್ಕದ್ದು. ಮತ್ತು ಅದು ಆಕಥ್ಯವು, ಹೇಳುವದಕ್ಕೆ ಶಕ್ಯವಲ್ಲ; ಏಕೆಂದರೆ ಅತ್ಯಂತವಾಗಿ ಅಸಾಧಾರಣ

1. ಸಮಾಧಿಯಿಂದ ಉಂಟಾಗುವದೆಂದು ಹೇಳಿದ್ದರಿಂದ ಕೃತಕನೆಂದು ತಿಳಿಯಬಾರದು ಎಂದು ಭಾವ.

2. ಜ್ಞಾನದಿಂದ ತಿಳಿಯುವ ತತ್ತ್ವವೂ ಈ ಸುಖವೂ ಒಂದೇ.

3. ಹೊರಗಿನ ವಿಷಯದಿಂದ ಉಂಟಾಗುವದಲ್ಲ.

4. ದುಃಖಮಿತ್ರವಲ್ಲದ ಸ್ವರೂಪಸುಖವು.

ವಾದ ವಿಷಯವುಳ್ಳದ್ದು¹. ಉತ್ತಮವಾದ ಸುಖವು; ಏಕೆಂದರೆ ಅದು ಮಿಗಿಲಿಲ್ಲದೆಯೋಗಿಗಳಿಗೆ ಮಾತ್ರ ಗೋಚರವಾಗುವ (ಸುಖವು). ವಿಷಯಗಳ ವಿಷಯವಾದ (ಸುಖದಂತೆ) ಹುಟ್ಟುವದಲ್ಲನಾದ್ದರಿಂದ ಅದು ಅಜವು. ಅಜವಾದ ಹುಟ್ಟದೆ ಇರುವ ಜ್ಞೇಯಕ್ಕಿಂತ ಭಿನ್ನವಾಗಿರುವದಿಲ್ಲವಾಗಿ ತನ್ನ ಸರ್ವಜ್ಞಸ್ವರೂಪದಿಂದ ಸರ್ವಜ್ಞವಾದ ಬ್ರಹ್ಮವೇ^(೨) ಸುಖವು ಎಂದು ಬ್ರಹ್ಮವನ್ನು ಬಲ್ಲವರು ಹೇಳುತ್ತಾರೆ.

(ಭಾಷ್ಯ)

೨೦೦. ಸರ್ವೋಽಪಿ ಅಯಂ ಮನೋನಿಗ್ರಹಾದಿಃ ಮೃಲ್ಲೋಹಾದಿವತ್ ಸೃಷ್ಟಿಃ ಉಪಾಸನಾ ಚ ಉಕ್ತಾ ಪರಮಾರ್ಥಸ್ವರೂಪಪ್ರತಿಪತ್ತೃಪಾಯತ್ರೇನ ನ ಪರಮಾರ್ಥಸತ್ಯಾ ಇತಿ | ಪರಮಾರ್ಥಸತ್ಯಂ ತು—

(ಭಾಷ್ಯಾರ್ಥ)

ಈ ಮನೋನಿಗ್ರಹವೇ ಮುಂತಾದದ್ದು ಮಣ್ಣು, ಕಬ್ಬಿಣ—ಮುಂತಾದವುಗಳಂತೆ ಎಂಬ ಸೃಷ್ಟಿ ಮತ್ತು ಉಪಾಸನೆ—ಎಂಬುದೆಲ್ಲವೂ ಪರಮಾರ್ಥಸ್ವರೂಪವನ್ನು ತಿಳಿಯುವದಕ್ಕೆ ಹೇಳಿದ್ದು, ಪರಮಾರ್ಥಸತ್ಯವಲ್ಲ. ಪರಮಾರ್ಥಸತ್ಯವಾದರೋ—

ಪ್ರಕರಣದ ಉಪಸಂಹಾರ

ನ ಕಶ್ಚಿ ಜ್ಞಾಯತೇ ಜೀವಃ ಸಮ್ಭವೋಽಸ್ಯ ನ ವಿದ್ಯತೇ |

ಏತತ್ತದುತ್ತಮಂ ಸತ್ಯಂ ಯತ್ರ ಕಿಂಚಿನ್ನ ಜಾಯತೇ || ೪೮ ||

೪೮. ಯಾವ ಜೀವನೂ ಹುಟ್ಟುವದಿಲ್ಲ; ಇವನಿಗೆ ಸಂಭವವು ಇಲ್ಲ. ಎಲ್ಲಿ ಯಾವದೂ ಹುಟ್ಟುವದಿಲ್ಲವೋ ಅಂಥ ಇದೇ ಉತ್ತಮ ಸತ್ಯವು.

(ಭಾಷ್ಯ)

೨೦೧. ನ ಕಶ್ಚಿತ್ ಜಾಯತೇ ಜೀವಃ ಕರ್ತಾ ಭೋಕ್ತಾ ಚ ನ ಉತ್ಪದ್ಯತೇ ಕೇನಚಿದಪಿ ಪ್ರಕಾರೇಣ | ಅತಃ ಸ್ವಭಾವತಃ ಅಜಸ್ಯ ಅಸ್ಯ ಏಕಸ್ಯ ಆತ್ಮನಃ ಸಮ್ಭವಃ

1. ಇಂಥ ಸುಖದಂತೆ ಎಂದು ಬ್ರಹ್ಮಾನಂದಕ್ಕೆ ಹೋಲಿಕೆಯನ್ನು ಕೊಡುವದಕ್ಕೆ ಬರುವದಿಲ್ಲ. ಉಪನಿಷತ್ತಿನಲ್ಲಿ 'ಶಾಂತಂ ಶಿವಮದ್ವೈತಂ ಚತುರ್ಥಂ ಮನ್ಯಂತೇ' ಎಂಬ ವಾಕ್ಯದ ಅರ್ಥವೆಲ್ಲ ಇಲ್ಲಿ ಬಂದಿರುತ್ತದೆ.

2. ಬ್ರಹ್ಮಕ್ಕೂ ಬ್ರಹ್ಮಾಕಾರವಾದ ಚಿತ್ತದ ಅನಂದಕ್ಕೂ ಭೇದವಿಲ್ಲ ಎಂದು ಭಾವ.

3. ಇಲ್ಲಿ 'ಇತಿ' ಏಕೆ ಬಂದಿದೆ ಎಂಬುದು ಗೊತ್ತಾಗುವದಿಲ್ಲ.

ಕಾರಣಂ ನ ವಿದ್ಯತೇ ನಾಸ್ತಿ | ಯಸ್ಮಾತ್ ನ ವಿದ್ಯತೇ ಅಸ್ಯ ಕಾರಣಂ ತಸ್ಮಾತ್ ನ
ಕಚ್ಚಿತ್ ಜಾಯತೇ ಜೀವಃ ಇತ್ಯೇತತ್ | ಪೂರ್ವೇಷು ಉಪಾಯತ್ಪೇನ ಉಕ್ತಾನಾಂ
ಸತ್ಯಾನಾಮ್ ಏತತ್ ಕತ್^೧ ಉತ್ತಮಂ ಸತ್ಯಂ ಯತ್ರ^೨ ಯಸ್ಮಿನ್ ಸತ್ಯಸ್ವರೂಪೇ
ಬ್ರಹ್ಮಣಿ ಅಣುಮಾತ್ರಮಪಿ ಕಿಂಚಿತ್ ನ ಜಾಯತೇ ಇತಿ ||

(ಭಾಷ್ಯಾರ್ಥ)

ಯಾವ ಜೀವನೂ ಹುಟ್ಟುವದಿಲ್ಲ, (ಯಾವನೋಬ್ಬ) ಕರ್ತೃಭೋಕ್ತೃವೂ
ಯಾವ ಪ್ರಕಾರದಿಂದಲೂ ಉಂಟಾಗುವದಿಲ್ಲ. ಆದ್ದರಿಂದ ಸ್ವಭಾವದಿಂದಲೇ ಅಜ
ನಾಗಿರುವ ಏಕನಾಗಿರುವ ಈ ಆತ್ಮನಿಗೆ ಸಂಭವವು ಕಾರಣವು, ಇರುವದಿಲ್ಲ, ಇಲ್ಲ.
ಈತನಿಗೆ (ಮತ್ತೊಂದು) ಕಾರಣವೇ ಇಲ್ಲವಲ್ಲವೆ, ಆದ್ದರಿಂದ ಯಾವ ಜೀವನೂ
ಹುಟ್ಟುವದಿಲ್ಲ ಎಂದು ಅಭಿಪ್ರಾಯ. ಹಿಂದಿನ (ಶ್ಲೋಕಗಳಲ್ಲಿ ಜ್ಞಾನಕ್ಕೆ)
ಉಪಾಯವೆಂದು ಹೇಳಿದ ಸತ್ಯಗಳಲ್ಲೆಲ್ಲ, ಆ ಇದೇ ಉತ್ತಮ ಸತ್ಯವು. ಇಲ್ಲಿ, ಈ
ಸತ್ಯಸ್ವರೂಪವಾದ ಬ್ರಹ್ಮದಲ್ಲಿ ಯಾವದೂ ಅಣುಮಾತ್ರವೂ ಹುಟ್ಟುವದಿಲ್ಲ.



೪. ಅಲಾತಶಾಂತಿಪ್ರಕರಣ

ಈ ಪ್ರಕರಣದ ಸಂಬಂಧ

(ಭಾಷ್ಯ)

೨೧೨. ಓಜ್ಜಾರನಿರ್ಣಯದ್ವಾರೇಣ ಆಗಮತಃ ಪ್ರತಿಜ್ಞಾತಸ್ಯ ಅದ್ವೈತಸ್ಯ, ಬಾಹ್ಯವಿಷಯಭೇದವೈಕಧ್ಯಾಚ್ಛ ಸಿದ್ಧಸ್ಯ, ಪುನಃ ಅದ್ವೈತೇ ಶಾಸ್ತ್ರಯುಕ್ತಭ್ರಾಂ ಸಾಕ್ಷಾತ್ ನಿರ್ಧಾರಿತಸ್ಯ “ಏತತ್ ತತ್ ಉತ್ತಮಂ ಸತ್ಯಮ್” (೨-೪೮) ಇತಿ ಉಪಸಂಹಾರಃ ಕೃತಃ ಅನ್ತೇ | ತಸ್ಯೈತಸ್ಯ ಆಗಮಾರ್ಥಸ್ಯ ಅದ್ವೈತದರ್ಶನಸ್ಯ ಪ್ರತಿಪಕ್ಷಭೂತಾಃ ದ್ವೈತಿನಃ ವೈನಾತಿಕಾರ್ಶ್ವ | ತೇಷಾಂ ಚ ಅನ್ಯೋನ್ಯವಿರೋಧಾತ್ ರಾಗದ್ವೇಷಾದಿಕ್ಲೇಶಾಸ್ವದಂ ದರ್ಶನಮ್ ಇತಿ ಮಿಥ್ಯಾದರ್ಶನತ್ವಂ ಸೂಚಿತಮ್ | ಕ್ಲೇಶಾನಾಸ್ವದತ್ವಾತ್ ಸಮ್ಯಗ್ದರ್ಶನಮ್ ಇತಿ ಅದ್ವೈತದರ್ಶನಸ್ತುತಯೇ¹ | ತದಿಹ ನಿಸ್ತರೇಣ ಅನ್ಯೋನ್ಯವಿರುದ್ಧತಯಾ ಅಸಮ್ಯಗ್ದರ್ಶನತ್ವಂ ಪ್ರದರ್ಶ್ಯ ತತ್ಪ್ರತಿಷೇಧೇನ ಅದ್ವೈತದರ್ಶನಸಿದ್ಧಿಃ ಉಪಸಂಹರ್ತವ್ಯಾ ಆವೀತನ್ಯಾಯೇನ ಇತಿ ಅಲಾತಶಾಂತಿ ಪ್ರಕರಣಮ್² ಆರಭ್ಯತೇ—

(ಭಾಷ್ಯಾರ್ಥ)

ಓಂಕಾರವನ್ನು ನಿರ್ಣಯ (ಮಾಡುವದರ) ಮೂಲಕ ಆಗಮದಿಂದ¹ ಮೊದಲು ತಿಳಿಸಿ, ಹೊರಗಿನ ಬೇರೆಬೇರೆಯ ವಿಷಯಗಳು ವಿತಥವಾಗಿರುವವೆಂಬ (ಕಾರಣ)ದಿಂದಲೂ² ಸಿದ್ಧವಾಗಿರುವ ಅದ್ವೈತವನ್ನು ಮತ್ತೆ ಅದ್ವೈತ (ಪ್ರಕರಣ)ದಲ್ಲಿ ಶಾಸ್ತ್ರಯುಕ್ತಗಳಿಂದ ಸಾಕ್ಷಾತ್ತಾಗಿ³ ಗೊತ್ತುಪಡಿಸಿ (ಅದನ್ನು) “ಏತತ್ತದುತ್ತಮಂ

1. ‘ ಸೂಯತೇ ’ ಎಂಬ ಅ|| ಕಾ|| ಪಾಠಕ್ಕಿಂತ ಈ ವಾ|| ಮೈ|| ಪಾಠವು ಮೇಲು.
2. ‘ ಅಲಾತಶಾಂತಿರಾರಭ್ಯತೇ ’ ಅ|| ಮೈ||
3. ಉಪದೇಶಪ್ರಧಾನವಾದ ಆಗಮಪ್ರಕರಣದಿಂದ.
4. ಯುಕ್ತಿಯಿಂದಲೂ.

5. ದ್ವೈತವು ಮಿಥ್ಯೆಯೆಂದು ತೋರಿಸುವದರ ಮೂಲಕ ಅದ್ವೈತವನ್ನು ಗೊತ್ತು ಪಡಿಸುವ ವಕ್ರರೀತಿಯನ್ನು ಬಿಟ್ಟು ನೇರವಾಗಿಯೇ ಅಜಾತಿಯನ್ನು ತಿಳಿಸುವದರಿಂದ ‘ಸಾಕ್ಷಾತ್ತಾಗಿ’ ಎಂದಿದೆ.

ಸತ್ಯಮ್” ಅಂಥ ಇದೇ ಉತ್ತಮಸತ್ಯವು (೩-೪೮) ಎಂದು ಕೊನೆಯಲ್ಲಿ ಉಪ ಸಂಹಾರವನ್ನು ಮಾಡಿದ್ದಾಗಿದೆ. ಆಗಮಾರ್ಥವಾದ ಆ ಈ ಅದ್ವೈತದರ್ಶನಕ್ಕೆ ದ್ವೈತಿಗಳೂ ವೈನಾಶಿಕರು^೨ ಎದುರಾಳಿಗಳಾಗಿರುವರು^೩. ಮತ್ತು (ಇವರು) ಒಬ್ಬರಿ ಗೊಬ್ಬರು ವಿರೋಧವಾಗಿ (ವಾದಿಸುತ್ತಿ)ರುವದರಿಂದ ಅವರ ದರ್ಶನವು ರಾಗದ್ವೇಷಾದಿ ಕ್ಲೇಶಗಳಿಗೆ ಆಶ್ರಯವಾಗಿರುತ್ತದೆಯಾಗಿ ಮಿಥ್ಯಾದರ್ಶನವು ಎಂದು ಸೂಚಿಸಿದ್ದಾಯಿತು^೪. (ಯಾವ) ಕ್ಲೇಶಕ್ಕೂ ಆಶ್ರಯವಲ್ಲದ್ದರಿಂದ (ಇದು) ಸರಿಯಾದ ದರ್ಶನವು ಎಂದು ಅದ್ವೈತದರ್ಶನವನ್ನು ಹೊಗಳುವದಕ್ಕಾಗಿ (ಹೀಗೆ ಸೂಚಿಸಲಾಗಿದೆ.) ಆದ್ದರಿಂದ ಇಲ್ಲಿ (ಅವರ ದರ್ಶನಗಳು) ಒಂದಕ್ಕೊಂದಕ್ಕೆ ವಿರುದ್ಧವಾಗಿರುವದರಿಂದ (ಅವು) ಸರಿಯಾದ ದರ್ಶನಗಳಲ್ಲವೆಂಬುದನ್ನು ವಿಸ್ತಾರವಾಗಿ ತೋರಿಸಿಕೊಟ್ಟು ಅವನ್ನು ಅಲ್ಲಗಳೆಯುವಮೂಲಕವಾಗಿ ಆವೀತನ್ಯಾಯದಿಂದ ಅದ್ವೈತದರ್ಶನವು ಸಿದ್ಧಿಯಾಗುವದೆಂದು ಉಪಸಂಹಾರವಾಡುವದಕ್ಕಾಗಿ ಅಲಾತಶಾಂತಿಪ್ರಕರಣವನ್ನು ಆರಂಭಿಸಿರುತ್ತದೆ.

ಮಂಗಲಾಚರಣೆ

(ಭಾಷ್ಯ)

೨೧೩. ತತ್ರ ಅದ್ವೈತದರ್ಶನಸಮ್ಪ್ರದಾಯಕರ್ತುಃ ಅದ್ವೈತಸ್ವರೂಪೇಣೈವ ನಮಸ್ಕಾರಾರ್ಥಃ ಆಯಂ ಆದ್ಯಶ್ಲೋಕಃ | ಆಚಾರ್ಯಪೂಜಾ ಹಿ ಅಭಿಪ್ರೇತಾರ್ಥ ಸಿದ್ಧರ್ಥಾ ಇಸ್ಯತೇ ಶಃಸ್ತ್ರಾರಮ್ಭೇ ||

1. ಶಾಸ್ತ್ರಪ್ರಮಾಣಸಿದ್ಧವಾದ.
2. ಸಾಂಖ್ಯರು, ವೈಶೇಷಿಕರು, ಜೈನರು-ಮುಂತಾದ ದ್ವೈತಿಗಳೂ ಬೌದ್ಧರೆಂಬ ವೈನಾಶಿಕರೂ.
3. ಎದುರಾಳಿಗಳೆಂದು ತಿಳಿದುಕೊಂಡಿರುತ್ತಾರೆ; ಪರಮಾರ್ಥವಾಗಿ ಅದ್ವೈತಕ್ಕೆ ಎದುರಾಳಿಗಳೇ ಇಲ್ಲ.
4. ೩-೧೨, ೧೮ ರ ಭಾಷ್ಯವನ್ನೂ ೨-೩೩ ರಿಂದ ೩೫ ರ ವರೆಗಿನ ಭಾಷ್ಯವನ್ನೂ ನೋಡಿರಿ.
5. ಅನುಮಾನದಲ್ಲಿ ವಿೀತ, ಅವೀತ-ಎಂದು ಎರಡು ಬಗೆ. ‘ ಎಲ್ಲಿ ಹೊಗೆಯಿರುವದೋ ಅಲ್ಲಿ ಬೆಂಕಿಯಿರುವದು ’ ಎಂದು ಅನ್ವಯರೀತಿಯಿಂದ ಊಹಿಸುವದು ವಿತವು; ‘ ಎಲ್ಲಿ ಬೆಂಕಿಯಿರುವದಿಲ್ಲವೋ ಅಲ್ಲಿ ಹೊಗೆಯಿರುವದಿಲ್ಲ ’ ಎಂದು ವ್ಯತಿರೇಕದಿಂದ ಊಹಿಸುವದು ಅವೀತವು. ಅದ್ವೈತವು ಸರಿಯಾದ ದರ್ಶನವೆಂದು ಹಿಂದೆ ತೋರಿಸಿರುವದು ವಿತ; ದ್ವೈತದರ್ಶನಗಳು ಸರಿಯಲ್ಲ ಎಂದು ಮುಂದೆ ತೋರಿಸಿಕೊಡುವದು ಅವೀತ.
6. ಅದ್ವೈತವೇ ಸಿದ್ಧವಾಗುವದರಿಂದ ಅದ್ವೈತದರ್ಶನವೇ ಸರಿಯೆಂದಾಗುವದು ಎಂದರ್ಥ.

(ಭಾಷ್ಯಾರ್ಥ)

ಇಲ್ಲಿ ಅವೈಯ್ಯತದರ್ಶನಕ್ಕೆ ಸಂಪ್ರದಾಯಪ್ರವರ್ತಕನಾದ (ನಾರಾಯಣನನ್ನು) ಅವೈಯ್ಯರಸ್ವರೂಪದಿಂದಲೇ ನಮಸ್ಕಾರ (ಮಾಡುವ)ವಕ್ಕಾಗಿ ಈ ಮೊದಲನೆಯ ಶ್ಲೋಕವು ಬಂದಿರುತ್ತದೆ. ಏಕೆಂದರೆ ಶಾಸ್ತ್ರವ ಪ್ರಾರಂಭದಲ್ಲಿ ಆಚಾರ್ಯರನ್ನು ಗೌರವಿಸುವದು ಇಷ್ಟಾರ್ಥವು¹ ನೆರವೇರುವದಕ್ಕೆ (ಕಾರಣ)ವೆಂದು ಎಣಿಸಲ್ಪಟ್ಟಿರುತ್ತದೆ.

ಜ್ಞಾನೇನಾಕಾಶಕಲ್ಪೇನ ಧರ್ಮಾನ್ ಯೋ ಗಗನೋಪಮಾನ್ |

ಜ್ಞೇಯಾಭಿನ್ನೇನ ಸಮ್ಬುಧ್ಧಸ್ತಂ ವಂದೇ ದ್ವಿಪದಾಂ ವರಮ್ || ೧ ||

೧. ಗಗನೋಪಮರಾದ ಧರ್ಮರುಗಳನ್ನು ಆಕಾಶಕಲ್ಪವಾದ ಜ್ಞೇಯಾಭಿನ್ನವಾದ ಜ್ಞಾನದಿಂದ ಯಾವಾತನು ಅರಿತಿರುವನೋ ಆ ಪುರುಷ ಶ್ರೇಷ್ಠನನ್ನು ನಮಸ್ಕರಿಸುತ್ತೇನೆ.

(ಭಾಷ್ಯ)

೨೧೪. ಆಕಾಶೇನ ಈಷತ್ ಅಸಮಾಪ್ತಮ್ ಆಕಾಶಕಲ್ಪಮ್ | ಆಕಾಶ ತುಲ್ಯಮ್ ಇತ್ಯೇತತ್² | ತೇನ ಆಕಾಶಕಲ್ಪೇನ ಜ್ಞಾನೇನ | ಕಿಮ್ ? ಧರ್ಮಾನ್ ಆತ್ಮನಃ | ಕಿಂವಿಶ್ವಾನ್ ? ಗಗನೋಪಮಾನ್ ಗಗನಮ್ ಉಪಮಾ ಯೇಷಾಂ ತೇ ಗಗನೋಪಮಾಃ | ತಾನ್ ಆತ್ಮನಃ ಧರ್ಮಾನ್ | ಜ್ಞಾನಸ್ಯೈವ ಪುನರ್ವಿಶೇಷ ಣಮ್—ಜ್ಞೇಯೈಃ ಧರ್ಮೈಃ ಆತ್ಮಭಿಃ ಅಭಿನ್ನಮ್ ಅಗ್ನುಷ್ಟವತ್ ಸವಿತೃಪ್ರಕಾಶ ವಚ್ಚ ಜ್ಞಾನಮ್ | ತೇನ ಜ್ಞೇಯಾಭಿನ್ನೇನ ಜ್ಞಾನೇನ ಆಕಾಶಕಲ್ಪೇನ ಜ್ಞೇಯಾತ್ಮ ಸ್ವರೂಪಾವ್ಯತಿರಿಕ್ತೇನ ಗಗನೋಪಮಾನ್ ಧರ್ಮಾನ್ ಯಃ ಸಂಬುಧ್ಧಃ ಸಂಬುಧ್ಧ ವಾನ್ ನಿತ್ಯಮೇವ ಈಶ್ವರಃ ಯೋ ನಾರಾಯಣಾಖ್ಯಃ ತಂ ವಂದೇ ಅಭಿವಾದಯೇ | ದ್ವಿಪದಾಂ ವರಂ ದ್ವಿಪದೋಪಲಕ್ಷಿತಾನಾಂ ಪುರುಷಾಣಾಂ ವರಂ ಪ್ರಧಾನಮ್ | ಪುರುಷೋತ್ತಮಮ್ ಇತ್ಯಭಿಪ್ರಾಯಃ | ಉಪದೇಷ್ಟೃನಮಸ್ಕಾರಮುಖೇನ ಜ್ಞಾನ ಜ್ಞೇಯಜ್ಞಾತ್ಮಭೇದರಹಿತಂ ಪರವಾರ್ಥತತ್ತ್ವದರ್ಶನಮ್ ಇಹ ಪ್ರಕರಣೇ ಪ್ರತಿಸಿಪಾದಯಿಷೀತಂ ಪ್ರತಿಸಪ್ತಪ್ರತಿಪೇಧದ್ವಾರೇಣ ಪ್ರತಿಜ್ಞಾತಂ ಭವತಿ ||

1. ಗ್ರಂಥವು ನಿರ್ವಿಘ್ನವಾಗಿ ಮುಗಿಯುವದು, ಶಿಷ್ಯರಲ್ಲಿ ಹರಡಿಕೊಳ್ಳುವದು-ಮುಂತಾದದ್ದು. ಇಲ್ಲಿ ಶಾಸ್ತ್ರ ಎಂಬ ಮಾತಿನ ವಿಷಯಕ್ಕೆ ಒಳಿತೆಯನ್ನು ನೋಡಿ.
2. 'ತುಲ್ಯಮೇತತ್' ಎಂಬ ಅ|| ಪಾಠವು ಅಚ್ಚಿನ ಅಥವಾ ಬರೆದವರ ತಪ್ಪು.
3. 'ಸಂಬುಧ್ಧವಾನಿತ್ಯಮೇವ' ಎಂಬ ಅ|| ಮೈ|| ಗಳಿಗಿಂತ ಈ|| ವಾ|| ಕಾ|| ಪಾಠವು ಮೇಲು.

(ಭಾಷ್ಯಾರ್ಥ)

ಆಕಾಶವೇ (ಆಗುವದಕ್ಕೆ) ಸ್ವಲ್ಪ ಕಡಿಮೆಯಾದದ್ದು ಆಕಾಶಕಲ್ಪವು. ಆಕಾಶಕ್ಕೆ ಸಮಾನವಾದದ್ದು, ಅಂಥ ಆಕಾಶಕಲ್ಪವಾದ ಜ್ಞಾನದಿಂದ. ಏನನ್ನು ? ಎಂದರೆ) ಧರ್ಮರುಗಳನ್ನು ಆತ್ಮರುಗಳನ್ನು¹. ಎಂಥ ಆತ್ಮರುಗಳನ್ನು ? ಎಂದರೆ ಗಗನೋಪಮ ರಾದ ಆಕಾಶವು ಯಾರಿಗೆ ಹೋಲಿಕೆಯಾಗಿರುವದೋ ಅವರು ಗಗನೋಪಮರು : ಅಂಥ ಆತ್ಮರೆಂಬ ಧರ್ಮರುಗಳನ್ನು. (ಈಗ) ಜ್ಞಾನಕ್ಕೇ ಮತ್ತೊಂದು ವಿಶೇಷಣವನ್ನು ಕೊಡುತ್ತಾರೆ : (ಈ) ಜ್ಞಾನವು ಜ್ಞೇಯರಾದ ಆತ್ಮರುಗಳೆಂಬ ಧರ್ಮರುಗಳಿಗಿಂತ ಆತ್ಮರುಗಳಿಗಿಂತ ಬೇರೆಯಲ್ಲದೆ ಬೆಂಕಿಯ ಬಿಸಿಯಂತೆಯೂ ಸೂರ್ಯನ ಬೆಳಕಿನಂತೆಯೂ (ಅದೇ ರೂಪದಲ್ಲಿ)ರುವದು. ಹೀಗೆ ಆರಿಯಲ್ಪಡತಕ್ಕ (ಆತ್ಮರುಗಳಿಗಿಂತ) ಬೇರೆಯಲ್ಲದೆಯೂ ಆಕಾಶಸಮಾನವಾಗಿಯೂ ಇರುವ ಜ್ಞೇಯರಾದ ಆತ್ಮರುಗಳ ಸ್ವರೂಪಕ್ಕಿಂತ ಬೇರೆಯಾಗಿಲ್ಲದ ಗಗನೋಪಮರಾದ ಧರ್ಮರುಗಳನ್ನು ಯಾವ ನಾರಾಯಣನೆಂಬ ಹೆಸರಿನ² ಈಶ್ವರನು ಯಾವಾಗಲೂ³ ಅರಿತಿರುವನೋ ಆತನನ್ನು ನಮಸ್ಕರಿಸುತ್ತೇನೆ. ದ್ವಿಪದಾಂ ವರಂ (ಎರಡು ಕಾಲಿನವರಲ್ಲಿ ಶ್ರೇಷ್ಠನಾದವನನ್ನು ಎಂದು ಮೂಲದಲ್ಲಿಯೆಷ್ಟೆ, ಇದಕ್ಕೆ) ಎರಡುಕಾಲುಗಳಿರುವದೆಂಬ ಉಪಲಕ್ಷಣವುಳ್ಳ ಪುರುಷರಲ್ಲಿ ವರನಾದ, ಮುಖ್ಯನಾದ (ಎಂದರ್ಥ); ಪುರುಷೋತ್ತಮನನ್ನು⁴ (ನಮಸ್ಕರಿಸುತ್ತೇನೆ) ಎಂದು ಅಭಿಪ್ರಾಯ.

ಉಪದೇಶವಾದಿ (ಗುರುವನ್ನು) ನಮಸ್ಕಾರವನಾಡುವದರಮೂಲಕ ಜ್ಞಾನ (ಅರಿವು), ಜ್ಞೇಯ (ಅರಿಯಲ್ಪಡತಕ್ಕದ್ದು), ಜ್ಞಾತೃ (ಅರಿಯುವವನು)-ಎಂಬ ಭೇದ

1. ಧರ್ಮ ಎಂಬ ಮಾತನ್ನು ಆತ್ಮರು ಎಂಬರ್ಥದಲ್ಲಿ ಕರ್ತೋಪನಿಷತ್ತಿನಲ್ಲಿ (೨-೧-೧೬) ಉಪಯೋಗಿಸಿದೆ. ಈ ಪ್ರಕರಣದಲ್ಲಿರುವ ಬೌದ್ಧಪ್ರಕ್ರಿಯಾಸಾಮ್ಯವಿಚಾರವಾಗಿ ಪೀಠಿಕೆಯನ್ನೂ ಪರಿಶಿಷ್ಟವನ್ನೂ ನೋಡಿರಿ.

2. ಗೌಡಪಾದರವರು ಬದರಿಕಾಶ್ರಮದಲ್ಲಿ ತಪಸ್ಸುಮಾಡಲು ನಾರಾಯಣಭಗವಂತನು ಪ್ರಸನ್ನನಾಗಿ ಅವರಿಗೆ ಬ್ರಹ್ಮವಿದ್ಯೆಯನ್ನು ಉಪದೇಶಿಸಿದನಾಗಿ ಆ ಪರಮೇಶ್ವರನೇ ಪರಮಗುರು ಎಂದು ಅ|| ಪೀಠಿಕೆಯಲ್ಲಿದೆ. ಪೀಠಿಕೆಯನ್ನು ನೋಡಿ.

3. ಜ್ಞಾನ, ಜ್ಞಾತೃ, ಜ್ಞೇಯ-ಇವೆಲ್ಲವೂ ಒಂದೇ ತತ್ತ್ವದ ತೋರಿಕೆಗಳು ಎಂದು ಭಾವ; ೩-೩೩ನ್ನು ನೋಡಿ. ಉಪದೇಶಸಾಹಸ್ರೀ ಗದ್ಯಭಾಗದ ಎರಡನೆಯ ಪ್ರಕರಣದಲ್ಲಿಯೂ ಇದನ್ನು ವಿಸ್ತಾರವಾಗಿ ಚರ್ಚಿಸಿ ತೋರಿಸಿರುತ್ತದೆ. ಆತ್ಮನು ನಿತ್ಯಜ್ಞಾನದಿಂದ ಅರಿಯುವನೆಂಬ ಭಾವವನ್ನು ೧-೧೨, ೨-೧೨ ರಲ್ಲಿಯೂ ಹೊರಪಡಿಸಿದೆ.

4. ಈ ಅದ್ವೈತಜ್ಞಾನವನ್ನು ಪಡೆಯುವದೇ ಪುರುಷೋತ್ತಮತ್ವವು ಎಂಬ ಸೂಚನೆ ಇಲ್ಲಿದೆ.

ವಿಲ್ಲದ ಪರಮಾರ್ಥಸ್ವರೂಪವನ್ನು ಈ ಪ್ರಕರಣದಲ್ಲಿ ಪ್ರತಿಪಕ್ಷಗಳ ಖಂಡನೆಯ ದ್ವಾರದಿಂದ ಪ್ರತಿಪಾದಿಸಬೇಕೆಂದಿರುತ್ತದೆ ಎಂದು ಪ್ರತಿಜ್ಞೆಯನ್ನು ಮಾಡಿ ದಂತಾಯಿತು.

(ಭಾಷ್ಯ)

೨೧೫. ಅಧುನಾ ಅದ್ವೈತದರ್ಶನಯೋಗಸ್ಯ ನಮಸ್ಕಾರಃ ತತ್ಸುತ್ತಯೇ-

(ಭಾಷ್ಯಾರ್ಥ)

ಈಗ ಅದ್ವೈತದರ್ಶನವೆಂಬ ಯೋಗವನ್ನು ನಮಸ್ಕಾರ(ವಾಸುತಾರಂ. &ಗೆ ನಮಸ್ಕರಿಸು)ವದು ಅದನ್ನು ಹೊಗಳುವದಕ್ಕಾಗಿ.

ಅಸ್ವರ್ಶಯೋಗೋ ವೈ ನಾನು ಸರ್ವಸತ್ತ್ವಸುಖೋ ಹಿತಃ |

ಅವಿನಾದೋವಿರುದ್ಧತ್ವ ದೇಶಿತಸ್ತಂ ನನಾಮ್ಯಹಮ್ || ೨ ||

೨. ಸರ್ವಸತ್ತ್ವಸುಖವೂ ಹಿತವೂ ಅವಿನಾದವೂ ಅವಿರುದ್ಧವೂ ಆದ ಅಸ್ವರ್ಶಯೋಗವೆಂದು ಪ್ರಸಿದ್ಧವಾಗಿರುವ (ಯಾವ ಯೋಗವು) ದೇಶಿತವಾಗಿರುವದೋ ಅದನ್ನು ನಾನು ನಮಸ್ಕರಿಸುತ್ತೇನೆ.

(ಭಾಷ್ಯ)

೨೧೬. ಸ್ವರ್ಶನಂ ಸ್ವರ್ಶಃ ಸಮ್ಭವಃ ನ ವಿದ್ಯತೇ ಯಸ್ಯ ಯೋಗಸ್ಯ ಕೇನ ಚಿತ್ ಕದಾಚಿದಪಿ ಸಃ ಅಸ್ವರ್ಶಯೋಗಃ ಬ್ರಹ್ಮಸ್ವಭಾವ ಏವ | ವೈ ನಾನು ಇತಿ ಬ್ರಹ್ಮಸಿದ್ಧಾನ್ ಅಸ್ವರ್ಶಯೋಗ ಇತ್ಯೇನಂ ಪ್ರಸಿದ್ಧಃ ಇತ್ಯರ್ಥಃ | ಸ ಚ ಸರ್ವ ಸತ್ತ್ವಸುಖಃ | ಭವತಿ ಕಲ್ಪಿತಾ ಅತ್ಯಂತಸುಖಸಾಧನವಿಶಿಷ್ಟೋಽಪಿ ದುಃಖರೂಪಃ ಯಥಾ ರಸಃ | ಅಯಂ ತು ನ ತಥಾ | ಕಂ ರಹಿ? ಸರ್ವಸತ್ತ್ವಾನಾಂ ಸುಖಃ | ತಥಾ ಇದ ಭವತಿ ಕಲ್ಪಿತಾ ವಿಷಯೋಪಭೋಗಃ ಸುಖಃ ನ ಹಿತಃ | ಅಯಂ ತು ಸುಖಃ ಹಿತರ್ಹ | ನಿತ್ಯಮ್ ಅಪ್ರಚಲಿತಸ್ವಭಾವತ್ವಾತ್ | ಕಂ ಚ ಅವಿನಾದಃ | ವಿರುದ್ಧಂ ವದನಂ ವಿನಾದಃ ವಕ್ಷ್ಯ ಪ್ರತಿಪಕ್ಷವರಿಗ್ರಹಣ ಯಸ್ಮಿನ್ ನ ವಿದ್ಯತೇ ಸಃ ಅವಿನಾದಃ | ಕಸ್ಮಾತ್? ಯತಃ ಅವಿವಿಧತ್ವ | ಯಃ ಈವೃಶಃ ಯೋಗಃ ದೇಶಿತಃ ಉಪದಿಷ್ಟಃ ಶಾಸ್ತ್ರೀಣ ತಂ ನನಾಮಿ ಅಹಮ್ | ಪ್ರಣಮಾಮಿ ಇತ್ಯರ್ಥಃ ||

1. 'ವಿರುದ್ಧವದನಂ' ಅ||-

(ಭಾಷ್ಯಾರ್ಥ)

ಸ್ವರ್ಶವು (ಎಂದರೆ) ಮುಟ್ಟುವುದು ಸಂಬಂಧವು ಯಾವ ಯೋಗಕ್ಕೆ ಯಾವದ ರೊಡನೆಯೂ ಎಂದಿಗೂ ಇಲ್ಲವೋ ಅದು ಅಸ್ವರ್ಶಯೋಗವು; (ಇದು) ಬ್ರಹ್ಮ ಸ್ವಭಾವವೇ! (ಮೂಲದಲ್ಲಿರುವ) ವೈ ನಾನು ಎಂಬ (ನಿವಾತಗಳಿಗೆ) ಬ್ರಹ್ಮವೇತ್ತರು ಗಳಿಗೆ ಅಸ್ವರ್ಶಯೋಗವೆಂಬೀತೆರನಾಗಿ ಪ್ರಸಿದ್ಧವಾಗಿರುವ ಎಂದರ್ಥ. ಮತ್ತು ಅದು ಸರ್ವಸತ್ತ್ವಸುಖವು; ಒಂದೊಂದು (ಯೋಗವು) ಹೆಚ್ಚಿನ ಸುಖಸಾಧನವುಳ್ಳದ್ದಾದರೂ ದುಃಖರೂಪವಾಗಿರುವವುಂಟು; ಉದಾಹರಣೆಗೆ ತಪಸ್ಸು² (ಅಂಥದ್ದು). ಆದರೆ ಈ (ಯೋಗವು) ಅಂಥದ್ದಲ್ಲ, ಮತ್ತೇನೆಂದರೆ ಎಲ್ಲಾ ಪ್ರಾಣಿಗಳಿಗೂ ಸುಖವಾಗಿರುತ್ತದೆ. ಇದರಂತೆ ಈ ಲೋಕದಲ್ಲಿ ಒಂದೊಂದು ವಿಷಯೋಪಭೋಗವು³ ಸುಖವಾಗಿರುತ್ತದೆ, ಹಿತವಾಗಿರುವದಿಲ್ಲ; ಆದರೆ ಈ (ಯೋಗವು ಮಾತ್ರ) ಸುಖವಾಗಿಯೂ (ಇರುತ್ತದೆ), ಹಿತವಾಗಿಯೂ (ಇರುತ್ತದೆ). ಏಕೆಂದರೆ (ಇದು) ಎಂದಿಗೂ ಹೋಗದ ಸ್ವಭಾವವುಳ್ಳದ್ದಾಗಿರುತ್ತದೆ. ಇದೂ ಅಲ್ಲದೆ ಇದು ಅವಿನಾದವೂ (ಆಗಿರುತ್ತದೆ). ವಿರುದ್ಧವಾದ ಪಕ್ಷ ಪ್ರತಿಸ್ಪಕ್ಷಗಳನ್ನು ಹಿಡಿದು (ಮಾಡುವ) ವಾದವು ವಿನಾದವು; (ಅದು) ಯಾವದರಲ್ಲಿಲ್ಲವೋ ಅದು ಅವಿನಾದವು; (ಅಂಥದ್ದು ಈ ಯೋಗವು). (ಅದು) ಹೇಗೆ? ಎಂದರೆ ಇದು ಅವಿರುದ್ಧವೂ ಆಗಿರುವದರಿಂದ. ಇಂಥ ಯಾವ ಯೋಗವು ದೇಶಿತವಾಗಿರುವದೋ ಶಾಸ್ತ್ರದಿಂದ ಉಪದಿಷ್ಟವಾಗಿರುವದೋ ಆ (ಯೋಗವನ್ನು) ನಾನು ನಮಿಸುತ್ತೇನೆ; ನಮಸ್ಕರಿಸುತ್ತೇನೆ ಎಂದರ್ಥ⁴.

ದ್ವೈತಿಗಳ ವಿನಾದದಿಂದ ಅಜಾತಿನಾದದ ಸಿದ್ಧಿ

(ಭಾಷ್ಯ)

೨೧೭. ಕಥಂ ದ್ವೈತಿನಃ ಪರಸ್ಪರಂ ವಿರುದ್ಧ್ಯಂತೇ ಇತಿ? ಉಚ್ಯತೇ—

(ಭಾಷ್ಯಾರ್ಥ)

ದ್ವೈತಿಗಳು ಒಬ್ಬರೊಡನೊಬ್ಬರು ವಿರುದ್ಧವಾಗಿ (ವಾದಮಾಡುತ್ತಿ)ರುವರೆಂಬುದು ಹೇಗೆ? ಎಂದರೆ ಹೇಳುತ್ತಾರೆ:—

1. ಬ್ರಹ್ಮಸ್ವಭಾವವು ಅದ್ವಿತೀಯತ್ವವು, ಮತ್ತೊಂದನ್ನು ಸೋಕದೆ ಇರುವದು. ಅದನ್ನು ತಿಳಿಸುವದರಿಂದ ಅದ್ವೈತದರ್ಶನವು ಅಸ್ವರ್ಶಯೋಗವೆನಿಸಿರುತ್ತದೆ.
2. ಕೃಷ್ಣ, ಚಾಂದ್ರಾಯಣ-ಮುಂತಾದದ್ದು.
3. ನಿಸಿದ್ಧವಾದ ವಿಷಯೋಪಭೋಗವು ಸುಖವಾದರೂ ಹಿತವಲ್ಲ.
4. ಗೀತೆಯ ೯-೨ ರಲ್ಲಿ ಈ ಜ್ಞಾನವನ್ನು ಹೊಗಳಿರುವ ಬಗೆಯನ್ನು ಇದಕ್ಕೆ ಹೋಲಿಸಿರಿ.

ಭೂತಸ್ಯ ಜಾತಿಮಿಚ್ಛಂತಿ ನಾದಿನಃ ಕೇಚಿದೇವ ಹಿ |

ಅಭೂತಸ್ಯಾಪರೇ ಧೀರಾ ವಿವದಂತಃ ಪರಸ್ಪರಮ್ || ೩ ||

೩. ಕೆಲವರು ವಾದಿಗಳು ಮಾತ್ರವೇ ಭೂತ (ವಸ್ತುವಿಗೆ) ಜಾತಿಯನ್ನು ಒಪ್ಪುತ್ತಾರಷ್ಟೆ. ಮತ್ತೆ ಕೆಲವರು ಧೀರರು ಅಭೂತಕ್ಕೆ (ಜಾತಿಯನ್ನು ಒಪ್ಪುತ್ತಾರೆ. ಹೀಗೆ) ಒಬ್ಬರೊಡನೊಬ್ಬರು ವಿವಾದಮಾಡುತ್ತಿರುತ್ತಾರೆ.

(ಭಾಷ್ಯ)

೨೮೮. ಭೂತಸ್ಯ ವಿದ್ಯಮಾನಸ್ಯ ವಸ್ತುನಃ ಜಾತಿಮ್ ಉತ್ಪತ್ತಿಮ್ ಇಚ್ಛಂತಿ ನಾದಿನಃ ಕೇಚಿದೇವ ಹಿ ಸಾಂಖ್ಯೈಃ ನ ಸರ್ವ ಏವ ದ್ವೈತಿನಃ | ಯಸ್ಮಾತ್ ಅಭೂತಸ್ಯ ಅವಿದ್ಯಮಾನಸ್ಯ ಅಪರಃ ನೈಶೇಷಿಕಾಃ ನೈಯಾಯಿಕಾಃ | ಧೀರಾ ಧೀಮಂತಃ | ಪ್ರಾಜ್ಞಾಭಿಮಾನಿನಃ ಇತ್ಯರ್ಥಃ | ವಿವದಂತಃ ವಿರುದ್ಧಂ ವದಂತಃ ಹಿ ಅನ್ಯೋನ್ಯಮ್ ಇಚ್ಛಂತಿ ಜೇತುಮ್ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

(ಕೆಲವರು) ಭೂತ (ವಸ್ತುವಿಗೆ) ಇರುವ ವಸ್ತುವಿಗೆ ಜಾತಿಯನ್ನು ಉತ್ಪತ್ತಿಯನ್ನು ಒಪ್ಪುತ್ತಾರೆ. ಕೆಲವರೇ ವಾದಿಗಳು ಸಾಂಖ್ಯರು (ಮಾತ್ರ) (ಹೀಗೆಂದು ಒಪ್ಪುತ್ತಾರೆ), ಎಲ್ಲಾ ದ್ವೈತಿಗಳೂ ಒಪ್ಪುವದಿಲ್ಲ. ಏಕೆಂದರೆ ಮತ್ತೆ ಕೆಲವರು ನೈಶೇಷಿಕರೂ ನೈಯಾಯಿಕರೂ^೧ ಅಭೂತಕ್ಕೆ ಇಲ್ಲದ (ವಸ್ತುವಿಗೆ), ಉತ್ಪತ್ತಿಯನ್ನು ಒಪ್ಪುತ್ತಾರೆ. ಧೀರರು, ಬುದ್ಧಿವಂತರು, ತಾವೇ ತಿಳಿದವರೆಂಬ ಅಭಿಮಾನವುಳ್ಳವರು ಎಂದರ್ಥ. (ಹೀಗೆ) ವಿವಾದಮಾಡುತ್ತಾ, ವಿರುದ್ಧವಾಗಿ ವಾದಿಸುತ್ತಾ ಒಬ್ಬರನ್ನೊಬ್ಬರು ಜಯಿಸಲಿಚ್ಛಿಸುತ್ತಿರುತ್ತಾರೆ^೨ ಎಂದು ಅಭಿಪ್ರಾಯ.

1. ಸಾಂಖ್ಯರು ಸತ್ಕಾರ್ಯವಾದಿಗಳು, ನೈಶೇಷಿಕರೂ ನೈಯಾಯಿಕರೂ ಅಸತ್ಕಾರ್ಯವಾದಿಗಳು. ಪೀಠಿಕೆಯನ್ನು ನೋಡಿ.

2. ತನ್ನ ಪಕ್ಷವನ್ನು ಹೆಚ್ಚಿಸದೆಂದು ಸಾಧಿಸುವದಕ್ಕಾಗಿ ಮತ್ತೊಬ್ಬರ ಪಕ್ಷವನ್ನು ಖಂಡಿಸುವ ಚರ್ಚೆಯನ್ನು ನೈಯಾಯಿಕರು 'ಜಲ್ಲಕಥೆ' ಎನ್ನುವರು. ದ್ವೈತಿಗಳು ಜಲ್ಲವನ್ನೇ ಮುಖ್ಯವಾಗಿಯು ಕೊಂಡು ತರ್ಕವನ್ನು ಉಪಯೋಗಿಸುತ್ತಾರೆ, ಆದ್ವೈತಿಗಳಂತೆ ತತ್ವಾರ್ಥನಿರ್ಣಯಕ್ಕೆ ಉಪಯೋಗಿಸುವದಿಲ್ಲ- ಎಂದು ಭಾವ.

(ಭಾಷ್ಯ)

೨೯. ತೈಃ ಏವಂ ವಿರುದ್ಧವದನೇನ ಅನ್ಯೋನ್ಯಸಕ್ಷಪ್ರತಿಷೇಧಂ ಕುರ್ವದ್ಭಿಃ ಕಿಂ ಖ್ಯಾಪಿತಂ ಭವತೀತಿ ? ಉಚ್ಯತೇ—

(ಭಾಷ್ಯಾರ್ಥ)

ಹೀಗೆ ವಿರುವ ವಾಗಿ ವಾದಮಾಡುವದರಿಂದ ಒಬ್ಬರ ಸಕ್ಷವನ್ನೊಬ್ಬರು ಅಲ್ಲಗಳೆಯುತ್ತಿರುವ ಅವರು ಏನನ್ನು ತೋರಿಸಿಕೊಟ್ಟಂತೆ ಆಗುತ್ತದೆ ? ಎಂದರೆ ಹೇಳುತ್ತಾರೆ:—

ಭೂತಂ ನ ಜಾಯತೇ ಕಿಂಚಿದಭೂತಂ ನೈವ ಜಾಯತೇ |

ವಿನದನ್ತೋ ದ್ವಯಾ ಹ್ಯೇವಮುಜಾತಿಂ ಖ್ಯಾಪಯಂತಿ ತೇ || ೪ ||

೪. ಭೂತವಾದದ್ದು ಯಾವದೂ ಹುಟ್ಟುವದಿಲ್ಲ. ಅಭೂತವು ಹುಟ್ಟುವದೇ ಇಲ್ಲ. ಹೀಗೆ ಆ ದ್ವಯ (ವಾದಿಗಳು) ವಿನಾದಮಾಡುತ್ತಾ ಅಜಾತಿಯನ್ನು ಹೊರವಡಿಸುತ್ತಿರುವರು.

(ಭಾಷ್ಯ)

೨೦. ಭೂತಂ ವಿದ್ಯಮಾನಂ ವಸ್ತು ನ ಜಾಯತೇ ಕಿಂಚಿತ್ | ವಿದ್ಯಮಾನತ್ವಾದೇವ, ಆತ್ಮವತ್ | ಇತ್ಯೇವಂ ವದನ್ ಅಸದ್ವಾದೀ ಸಾಂಖ್ಯಸಕ್ಷಂ ಪ್ರತಿಷೇಧತಿ ಸಜ್ಜನ್ಮ | ತಥಾ ಅಭೂತಮ್ ಅವಿದ್ಯಮಾನಮ್ ಅವಿದ್ಯಮಾನತ್ವಾತ್ ನೈವ ಜಾಯತೇ ಶಶವಿಷಾಣವತ್ | ಇತ್ಯೇವಂ ವದನ್ ಸಾಂಖ್ಯೋಽಪಿ ಅಸದ್ವಾದಿ ಸಕ್ಷಮ್ ಅಸಜ್ಜನ್ಮ ಪ್ರತಿಷೇಧತಿ | ವಿನದನ್ತಃ ವಿರುದ್ಧಂ ವದನ್ತಃ ದ್ವಯಾಃ ದ್ವೈತಿನಃ ಹಿ ಏತೇ ಅನ್ಯೋನ್ಯಸ್ಯ ಸಕ್ಷೈ ಸದಸತೋರ್ಜನ್ಮನೀ ಪ್ರತಿಷೇಧನ್ತಃ ಅಜಾತಿಮ್ ಅನುಸ್ವತ್ತಿನಮ್ ಅರ್ಥಾತ್ ಖ್ಯಾಪಯಂತಿ ಪ್ರಕಾಶಯಂತಿ ತೇ ||

(ಭಾಷ್ಯಾರ್ಥ)

ಭೂತವು ಇರುವ ವಸ್ತು ಯಾವದೂ ಹುಟ್ಟುವದಿಲ್ಲ. ಏಕೆಂದರೆ (ಅದು ಮೊದಲು) ಇದ್ದು ಕೊಂಡೇ ಇರುವದರಿಂದ (ಹುಟ್ಟಬೇಕಾದದ್ದಿಲ್ಲ. ಇದಕ್ಕೆ) ಆತ್ಮನು

1. 'ಅದ್ವಯಾಃ ಅದ್ವೈತಿನಃ' ಎಂಬ ವಾ|| ಸಾಕವು ತಪ್ಪು.
2. 'ಅಃ' ಎಂಬ ಆ|| ಸಾಕವು ಮೂಲಕ್ಕೆ ನಿರುಕ್ತ.

ದೃಷ್ಟಾಂತವು¹. ಹೀಗೆಂದು ಅಸದ್ವಾದಿಯು² ಇರುವದೇ ಹುಟ್ಟುವದೆಂಬ ಸಾಂಖ್ಯ ಪಕ್ಷವನ್ನು ಅಲ್ಲಗಳೆಯುತ್ತಾನೆ. ಹೀಗೆಯೇ ಅಭೂತವಾದದ್ದು ಇಲ್ಲದೆ ಇರುವ (ವಸ್ತು) ಇಲ್ಲದಿರುವದರಿಂದ ಹುಟ್ಟುವದೇ ಇಲ್ಲ: ಇದಕ್ಕೆ ಮೊಲದ ಕೊಂಬು ದೃಷ್ಟಾಂತವು-ಹೀಗೆಂದು ವಾದಿಸುತ್ತಾ ಸಾಂಖ್ಯನೂ ಅಸದ್ವಾದಿಯ ಪಕ್ಷವಾದ ಇಲ್ಲದ್ದರ ಹುಟ್ಟನ್ನು ಅಲ್ಲಗಳೆಯುತ್ತಾನೆ.

(ಹೀಗೆ) ವಿವಾದವಾಡುತ್ತಾ (ಒಬ್ಬರಿಗೊಬ್ಬರು) ವಿರುದ್ಧವಾಗಿ ಹೇಳುತ್ತಾ ದ್ವಯ (ವಾದಿ)ಗಳು ಈ ದ್ವೈತಿಗಳು ಇದ್ದದ್ದು, ಇಲ್ಲದ್ದು-ಇವುಗಳು ಹುಟ್ಟುವವೆಂಬ ಒಬ್ಬರ ಪಕ್ಷವನ್ನೊಬ್ಬರು ಅಲ್ಲಗಳೆಯುತ್ತಿರುವದರಿಂದ ಅಜಾತಿಯನ್ನೇ (ಯಾವದೂ) ಹುಟ್ಟುವದಿಲ್ಲವೆಂಬುದನ್ನೇ ಅರ್ಥವಶದಿಂದ ಹೊರಪಡಿಸುತ್ತಾರೆ. ತೋರಿಸಿಕೊಡುತ್ತಾರೆ.

ಖ್ಯಾಪ್ಯಮಾನಾನುಜಾತಿಂ ತೈರನುಮೋದಾಮಹೇ ವಯಮ್ |

ವಿನದಾನೋ ನ ತೈಃ ಸಾರ್ಥಮವಿನಾದಂ ನಿಬೋಧತ || ೫ ||

೫. ಅವರು ಹೊರಪಡಿಸುತ್ತಿರುವ ಅಜಾತಿಯನ್ನು ನಾವು ಅನುಮೋದಿಸುತ್ತಿರುವೆವೇ ಹೊರತು ಅವರೊಡನೆ ವಿವಾದವಾಡುತ್ತಿಲ್ಲ. (ಹೀಗೆ) ಅವಿವಾದವನ್ನು ತಿಳಿದುಕೊಳ್ಳಿರಿ.

(ಭಾಷ್ಯ)

೨೨೧. ತೈಃ ಏವಂ ಖ್ಯಾಪ್ಯಮಾನಾನಾಮ್ ಅಜಾತಿಮ್ 'ಏವಮ್ ಅಸ್ತು' ಇತಿ ಅನುಮೋದಾಮಹೇ ಕೇವಲಮ್³ | ನ ತೈಃ ಸಾರ್ಥಂ ವಿನದಾಮಃ ಪಕ್ಷಪ್ರತಿ

1. ಪರ್ವತದಲ್ಲಿ ಬೆಂಕಿಯಿರಬೇಕು; ಏಕೆಂದರೆ ಅಡಿಗೆಯ ಮನೆಯಲ್ಲಿರುವಂತೆ ಅಲ್ಲಿ ಹೊಗೆಯಿದೆ-ಎಂಬುದು ಅನುಮಾನಪ್ರಮಾಣವನ್ನು ತಿಳಿಸುವ ವಾಕ್ಯದ ಆಕಾರವು. ಈ ಪ್ರಕಾರವನ್ನನುಸರಿಸಿ ಇರುವದು ಹುಟ್ಟಲಾರದು, ಏಕೆಂದರೆ ಅದು ಅತ್ಯಂತ ಇರುವ ವಸ್ತುವಾಗಿದೆ-ಎಂಬ ವೈಶೇಷಿಕರ ತರ್ಕವು ಹುಟ್ಟಿದೆ; ಇಲ್ಲದ್ದು ಹುಟ್ಟಲಾರದು, ಏಕೆಂದರೆ ಅದು ಮೊಲದ ಕೊಂಬಿನಂತೆ ಇಲ್ಲದ ವಸ್ತುವಾಗಿದೆ-ಎಂಬ ಸಾಂಖ್ಯರ ತರ್ಕವೂ ಈ ಪ್ರಕಾರದಿಂದಲೇ ಹುಟ್ಟಿದೆ. ಒಬ್ಬರ ಪಕ್ಷವನ್ನೊಬ್ಬರು ಖಂಡಿಸುವ ಈ ತರ್ಕವನ್ನನುಸರಿಸಿದರೂ ಯಾವದೂ ಹುಟ್ಟುವದಿಲ್ಲವೆಂದೇ ಏರ್ಪಡುತ್ತದೆ-ಎಂದು ಭಾವ.

2. ಮೊದಲು ಇಲ್ಲದ ಕಾರ್ಯವು ಹುಟ್ಟುತ್ತದೆ ಎಂಬ ವಾದಿ.

3. ಇಲ್ಲಿ 'ವಯಮ್' ಎಂಬ ಮಾತು ಬಿಟ್ಟುಹೋಗಿದೆ.

ಪಕ್ಷ ಸರಿಗ್ರಹಣೇನ^೧ | ಯಥಾ ತೇ ಅನ್ಯೋನ್ಯಮ್ ಇತ್ಯಭಿಪ್ರಾಯಃ | ಅತಃ ತಮ್ ಅವಿವಾದಂ ವಿವಾದರಹಿತಂ ಪರವಾರ್ಥದರ್ಶನಮ್ ಅನುಜ್ಞಾತಮ್ ಅಸ್ಮಾಭಿಃ ನಿಬೋಧತ ಹೇ ಶಿಷ್ಯಾಃ ||

(ಭಾಷ್ಯಾರ್ಥ)

ಅವರು ಹೀಗೆ ಹೊರಪಡಿಸುತ್ತಿರುವ ಅಜಾತಿಯನ್ನು (ಹಾಗೆಯೇ ಆಗಲಿ) ಎಂದು ನಾವು ಸುಮ್ಮನೆ ಅನುಮೋದಿಸುತ್ತಿರುವೆವೇ ಹೊರತು (ಇದು ನಮ್ಮ) ಪಕ್ಷ, (ಇದು) ಪ್ರತಿಪಕ್ಷ-ಎಂದು ಇಟ್ಟುಕೊಂಡು ಅವರು ಹೇಗೆ ಒಬ್ಬರೊಡನೊಬ್ಬರು (ವಿವಾದವಾಡುತ್ತಿರುವರೋ ಹಾಗೆ) ಅವರೊಡನೆ ವಿವಾದವನ್ನು ಮಾಡುತ್ತಿರುವ ದಿಲ್ಲ. ಆದ್ದರಿಂದ ಎಲೈ ಶಿಷ್ಯರೇ, ಇಂಥ ಅವಿವಾದವನ್ನು (ಯಾವ) ವಿವಾದವೂ ಇಲ್ಲದ ಈ ಪರವಾರ್ಥದರ್ಶನವನ್ನು ನಾವು ಒಪ್ಪಿರುತ್ತೇವೆಂಬುದನ್ನು ತಿಳಿದು ಕೊಳ್ಳಿರಿ.

ಜಾತಿನಾದದಲ್ಲಿ ದೋಷ

ಅಜಾತಸ್ಯೈವ ಧರ್ಮಸ್ಯ ಜಾತಿಮಿಚ್ಛಂತಿ ವಾದಿನಃ |

ಅಜಾತೋ ಹ್ಯಮೃತೋ ಧರ್ಮೋ ಮರ್ತ್ಯತಾಂ ಕಥನೇಷ್ಯತಿ || ೬ ||

೬. ಹುಟ್ಟುವ ವಸ್ತುವಿಗೇ ವಾದಿಗಳು ಹುಟ್ಟಿನ್ನು ಅಂಗೀಕರಿಸಿರುತ್ತಾರೆ. ಹುಟ್ಟದೆಯೂ ನಾಶವಿಲ್ಲದೆಯೂ ಇರುವ ವಸ್ತು ಮರ್ತ್ಯತ್ವವನ್ನು ಹೇಗೆ ಹೊಂದಿತ್ತು ?

(ಭಾಷ್ಯ)

೨೨೨. ಸದಸದ್ವಾದಿನಃ ಸರ್ವೇಽಪಿ ಇತಿ | ಪುರಸ್ತಾತ್^೨ ಕೃತಭಾಷ್ಯಃ ಶ್ಲೋಕಃ ||

1. ' ಸರಿಗ್ರಹಣ' ವಾ||, ' ಗ್ರಹಣೇನ' ಕಾ||

2. ಇಲ್ಲಿ ಪರಪಕ್ಷದಲ್ಲಿ ದೋಷವನ್ನು ಹೇಳಿರುವದು ಶಿಷ್ಯರು ಆ ಪಕ್ಷಗಳ ಅಸಾರತೆಯನ್ನು ಮನಗಂಡು ಅದ್ವೈತದ ಕಡೆಗೆ ತಿರುಗಲೆಂಬುದಕ್ಕಾಗಿ; ಮತ್ತೊಬ್ಬರ ಪಕ್ಷವನ್ನು ಖಂಡಿಸದೆ ಅದ್ವೈತವು ಸಿದ್ಧವಾಗುವದಿಲ್ಲವೆಂಬುದೇನೂ ಇಲ್ಲ.

3. ' ಆಯಂ ತು ಪುರಸ್ತಾತ್ ' ವಾ||

(ಭಾಷ್ಯಾರ್ಥ)

ಸದ್ವಾದಿಗಳು, ಅಸದ್ವಾದಿಗಳು-ಎಲ್ಲರೂ (ಹೀಗೆಂದು ಒಪ್ಪಿರುತ್ತಾರೆ ಎಂದರ್ಥ. ಈ) ಶ್ಲೋಕಕ್ಕೆ ಮೊದಲೇ^೧ ಭಾಷ್ಯವನ್ನು ಮಾಡಿರುತ್ತದೆ.

ನ ಭವತ್ಯನ್ಯತಂ ಮರ್ತ್ಯಂ ನ ಮರ್ತ್ಯಮನ್ಯತಂ ತಥಾ |
ಪ್ರಕೃತೇರನ್ಯಥಾಭಾವೋ ನ ಕಥಂಚಿದ್ಭವಿಷ್ಯತಿ || ೭ ||

ಸ್ವಭಾವೇನಾಮೃತೋ ಯಸ್ಯ ಧನೋಽ ಗಚ್ಯತಿ ಮರ್ತ್ಯತಾನ್ಮಾ |
ಕೃತಕೇನಾಮೃತಸ್ತಸ್ಯ ಕಥಂ ಸ್ಥಾಸ್ಯತಿ ನಿಶ್ಚಲಃ || ೮ ||

೭-೮. ಅವೃತವು ಮರ್ತ್ಯವಾಗಲಾರದು, ಹಾಗೂ ಮರ್ತ್ಯವಾದದ್ದು ಅವೃತವೂ ಆಗಲಾರದು. ಪ್ರಕೃತಿಗೆ ಮತ್ತೊಂದು ಸ್ವಭಾವವು ಹೇಗೂ ಆಗಲಾರದು. ಯಾವನ (ಮತದಲ್ಲಿ) ಸ್ವಭಾವದಿಂದ ಅವೃತವಾದ ವಸ್ತು ಮರ್ತ್ಯತ್ವವನ್ನು ಹೊಂದುತ್ತದೆಯೋ ಆತನ (ಮತದಲ್ಲಿ) ಕೃತಕವಾಗಿ ಅವೃತವಾದ (ಅ ವಸ್ತು) ಹೇಗೆ ನಿಶ್ಚಲವಾಗಿ ನಿಂತುಕೊಂಡೀತು ?

(ಭಾಷ್ಯ)

೨೨೨. ಉಕ್ತಾರ್ಥಾನಾಂ ಶ್ಲೋಕಾನಾಮ್ ಇಹ ಉಪನ್ಯಾಸಃ ಪರವಾದಿ ಪಕ್ಷಾಣಾಮ್ ಅನ್ಯೋನ್ಯವಿರೋಧಖ್ಯಾಸಿತಾನುಮೋದನಪ್ರದರ್ಶನಾರ್ಥಃ ||

(ಭಾಷ್ಯಾರ್ಥ)

(ಹಿಂದೆಯೇ^೨) ಅರ್ಥವನ್ನು ಹೇಳಿರುವ (ಈ) ಶ್ಲೋಕಗಳನ್ನು ಇಲ್ಲಿ (ಮತ್ತೆ) ಹೇಳಿರುವುದು ಮಿಕ್ಕವಾದಿಗಳ ಪಕ್ಷಗಳು ಒಂದಕ್ಕೊಂದು ವಿರುದ್ಧವಾಗಿರುವವರಿಂದ ಪ್ರಖ್ಯಾತವಾಗುವ (ಅಜಾತಿವಾದವನ್ನು) ಒಪ್ಪುತ್ತೇವೆಂದು ತಿಳಿಸುವದಕ್ಕೆ^೩.

1. ೩-೨೦ ರಲ್ಲಿ
2. 'ಖ್ಯಾಸಿತಾನುತ್ಪತ್ತ್ಯಮೋದನ' ವಾ|| ಮೈ||
3. ೩-೬, ೭, ೮ ರ ಭಾಷ್ಯದಲ್ಲಿ.
4. ಆದ್ದರಿಂದ ಪುನರುಕ್ತಿಯಿಲ್ಲ.

(ಭಾಷ್ಯ)

೨೨೪. ಯಸ್ಮಾತ್ ಲೌಕಿಕೈಃ ಪ್ರಕೃತಿಃ ನ ವಿಪರ್ಯೇತಿ | ಕಾಸೌ ಇತಿ ?
ಆಹ—

(ಭಾಷ್ಯಾರ್ಥ)

ಏಕೆಂದರೆ ಲೌಕಿಕ (ದೃಷ್ಟಿಯ) ಪ್ರಕೃತಿಯುಕೂಡ ವಿರುದ್ಧ ಸ್ವಭಾವವನ್ನು ಹೊಂದುವದಿಲ್ಲ. ಅದು ಯಾವದು ? ಎಂದರೆ ಹೇಳುತ್ತಾರೆ :—

ಸಾಂಸಿದ್ಧಿಕೇ ಸ್ವಾಭಾವಿಕೇ ಸಹಜಾ ಅಕೃತಾ ಚ ಯಾ |
ಪ್ರಕೃತಿಃ ಸೇತಿ ವಿಜ್ಞೇಯಾ ಸ್ವಭಾವಂ ನ ಜಹಾತಿ ಯಾ || ೯ ||

೯. ಸಾಂಸಿದ್ಧಿಕ, ಸ್ವಾಭಾವಿಕ, ಸಹಜ, ಮತ್ತು ಅಕೃತವಾದದ್ದಿರು ವದಲ್ಲ, ಅದು-ಯಾವದು ಸ್ವಭಾವವನ್ನು ಬಿಡದಿರುವದೋ ಅದು-ಪ್ರಕೃತಿ ಯೆಂದು ತಿಳಿಯಬೇಕು.

(ಭಾಷ್ಯ)

೨೨೫. ಸಮ್ಯಕ್ಸಿದ್ಧಿಃ ಸಂಸಿದ್ಧಿಃ ತತ್ರ ಭವಾ ಸಾಂಸಿದ್ಧಿಕೇ | ಯಥಾ ಯೋಗಿನಾಂ ಸಿದ್ಧಾನ್ವಾಮ್ ಆಣಿಮಾದ್ಯೈಶ್ಚರ್ಯಪ್ರಾಪ್ತಿಃ ಪ್ರಕೃತಿಃ | ಸಾ ಭೂತ ಭವಿಷ್ಯತ್ಕಾಲಯೋರಪಿ ಯೋಗಿನಾಂ ನ ವಿಪರ್ಯೇತಿ | ತಥೈವ ಸಾ | ತಥಾ ಸ್ವಾಭಾವಿಕೇ ದ್ರವ್ಯಸ್ವಭಾವತ ಏವ ಸಿದ್ಧಾ¹ | ಯಥಾ ಅಗ್ನಿಶ್ಚಿದೀನಾಮ್ ಉಷ್ಣ ಪ್ರಕಾಶಾದಿಲಕ್ಷಣಾ | ಸಾಪಿ ನ ಕಾಲಾಂತರೇ ವ್ಯಭಿಚರತಿ ದೇಶಾಂತರೇ ಚ | ತಥಾ ಸಹಜಾ ಆತ್ಮನಾ ಸಹೈವ ಜಾತಾ | ಯಥಾ ಪಕ್ಷ್ಮಶ್ಚಿದೀನಾಮ್ ಆಕಾಶಗಮನಾದಿ ಲಕ್ಷಣಾ ತಥಾ ಅನ್ಯಾಪಿ ಯಾ ಕಾಚಿತ್ ಅಕೃತಾ ಕೇನಚಿತ್ ನ ಕೃತಾ | ಯಥಾ ಅಪಾಂ ನಿಮ್ಮದೇಶಗಮನಾದಿಲಕ್ಷಣಾ | ಅನ್ಯಾಪಿ ಯಾ ಕಾಚಿತ್ ಸ್ವಭಾವಂ ನ ಜಹಾತಿ ಸಾ ಸರ್ವಾ ಪ್ರಕೃತಿಃ ಇತಿ ವಿಜ್ಞೇಯಾ ಲೋಕೇ | ಮಿಥ್ಯಾಕಲ್ಪಿತೇಷು ಲೌಕಿಕೇಷ್ವಪಿ ವಸ್ತುಷು ಪ್ರಕೃತಿಃ ನ ಅನ್ಯಥಾ ಭವತಿ | ಕಿಮುತ ಅಜಸ್ವಭಾವೇಷು ಪರಮಾರ್ಥವಸ್ತುಷು ಅಮೃತತ್ವಲಕ್ಷಣಾ ಪ್ರಕೃತಿಃ ನಾನ್ಯಥಾ ಭವತಿ² ||

1. ಅ|| ದಲ್ಲಿಲ್ಲ; ಇದ್ದರೆ ಒಳ್ಳೆಯದು.

2. 'ಇತ್ಯಭಿಪ್ರಾಯಃ' ಅ||, 'ಭವೇತ್ ಇತ್ಯಭಿಪ್ರಾಯಃ' ನಾ||-ಎಂಬ ಪಾಠಗಳಿ ಗಿಂತ ಇದು ಮೇಲು; ಅಥವಾ 'ಭವತೀತಿ ಇತ್ಯಭಿಪ್ರಾಯಃ' ಎಂದಿರಬೇಕು.

(ಭಾಷ್ಯಾರ್ಥ)

೧. **ಸಾಂಸಿದ್ಧಿಕನಾದದ್ದು**¹ ಸಂಸಿದ್ಧಿಯೆಂದರೆ ಉತ್ತಮವಾದ ಸಿದ್ಧಿ. ಅದರಿಂದ ಅದನ್ನು ಸಾಂಸಿದ್ಧಿಕ. ಉದಾಹರಣೆಗೆ ಸಿದ್ಧರಾದ² ಯೋಗಿಗಳಿಗೆ ಅಣಿವಾಮುಂತಾದ ಐಶ್ವರ್ಯಗಳನ್ನು ಪಡೆಯುವುದು ಪ್ರಕೃತಿಯು. ಅದು ಹಿಂದಿನ ಮುಂದಿನ ಕಾಲಗಳಲ್ಲಿಯೂ ಯೋಗಿಗಳಿಗೆ ಬೇರೆಯ ಸ್ವಭಾವದ್ದಾಗುವದಿಲ್ಲ³, ಅದು ಹಾಗೆಯೇ ಇರುತ್ತದೆ. ೨. ಇದರಂತೆ **ಸ್ವಾಭಾವಿಕನಾದದ್ದು** : ವಸ್ತುವಿನ ಸ್ವಭಾವದಿಂದಲೇ ಇದ್ದುಕೊಂಡಿರುವುದು. ಉದಾಹರಣೆಗೆ ಬೆಂಕಿ ಮುಂತಾದವುಗಳಿಗೆ ಬಿಸಿ, ಬೆಳಕು-ಮುಂತಾದ⁴ ರೂಪದಲ್ಲಿರುವುದು (ಸ್ವಾಭಾವಿಕಪ್ರಕೃತಿ). ಅದೂ ಬೇರೊಂದು ಕಾಲದಲ್ಲಾಗಲಿ ಬೇರೊಂದು ದೇಶದಲ್ಲಾಗಲಿ ಬೇರ್ಪಡುವದಿಲ್ಲ. ೩. ಇದರಂತೆ **ಸಹಜನಾದದ್ದು** : ತನ್ನೊಡನೆಯೇ ಹುಟ್ಟಿರುವುದು, ಉದಾಹರಣೆಗೆ ಪಕ್ಷಿಗಳು ಮುಂತಾದವಕ್ಕೆ ಆಕಾಶದಲ್ಲಿ ಸಂಚರಿಸುವದೇ ಮುಂತಾದ ರೂಪದ (ಪ್ರಕೃತಿಯು ಸಹಜನಾದದ್ದು.) ೪. (ಇನ್ನು ಬೇರೆ ಯಾವುದು⁵) ಅಕೃತವಾದದ್ದು, ಯಾರಿಂದಲೂ ಮಾಡಲ್ಪಡದೆ (ತಾನೇ) ಇರುವುದು. ಉದಾಹರಣೆಗೆ ನೀರು ತಗ್ಗಾಗಿರುವ ಕಡೆಗೆ ಹರಿಯುವುದು ಮುಂತಾದದ್ದು (ಅಕೃತಪ್ರಕೃತಿಯು). ಇನ್ನೂ ಯಾವಯಾವುದು ಸ್ವಭಾವವನ್ನು ಬಿಡುವದಿಲ್ಲವೋ ಅದೆಲ್ಲವೂ ಲೋಕದಲ್ಲಿ ಪ್ರಕೃತಿಯು ಎಂದು ಅರಿಯತಕ್ಕದ್ದಾಗಿರುವುದು.

1. ಈ ಮಾತು ಭಾಷ್ಯದಲ್ಲಿಯೂ ಬಿಟ್ಟುಹೋಗಿದೆ ಎಂದು ತೋರುವುದು.
2. ಸಾಧಕರಿಗೆ ಐಶ್ವರ್ಯವು ಪೂರ್ಣವಾಗಿ ಬಂದಿರುವದಿಲ್ಲ; ಆದ್ದರಿಂದ ಸಿದ್ಧರಾದ ಎಂದಿದೆ.
3. ಒಂದು ಸಲ ಬಂದ ಬಳಿಕ ಸ್ವಭಾವವಾಗಿ ಬಿಟ್ಟಿರುತ್ತದೆ ಎಂದರ್ಥ. ಇದರ ಮುಂದಿನ ವಾಕ್ಯವು ಇಲ್ಲದಿದ್ದರೂ ಸಾಗುತ್ತದೆ.
4. ಬೇರೆಯಿಸುವುದು ಮುಂತಾದ ಎಂದರ್ಥ; ಇದು ವಸ್ತುವಿನ ಸ್ವರೂಪಕ್ಕೆ ಸೇರಿದ್ದು.
5. 'ಅನ್ಯಾಪಿ ಯಾ ಕಾಚಿತ್' ಎಂಬುದರ ಅನುವಾದವಿದು, ಈ ಮಾತುಗಳು ಹೆಚ್ಚಾಗಿ ಬಿದ್ದಿವೆ ಎಂದು ತೋರುತ್ತದೆ.

ಮಿಥ್ಯಾಕಲ್ಪಿತವಾಗಿರುವ ಲೌಕಿಕವಸ್ತುಗಳಲ್ಲಿಕೂಡ ಪ್ರಕೃತಿಯು ಬೇರೆಯಾಗುವದಿಲ್ಲ¹. ಇನ್ನು ಹುಟ್ಟುವ ಸ್ವಭಾವವೇ ಇಲ್ಲದ ಪರಮಾರ್ಥವಸ್ತುಗಳಲ್ಲಿ ನಾಶವಿಲ್ಲದಿರುವದೆಂಬ ಪ್ರಕೃತಿಯು ಬೇರೆಯಾಗಲಾರದೆಂದು (ಹೇಳುವ)ದೇನು²? (ಎಂದು ಅಭಿಪ್ರಾಯ³)

ಅಜಾತಿನಾದದ ಉಪಸಂಹಾರ

(ಭಾಷ್ಯ)

೨೨೬. ಕಿಂವಿಷಯಾ ಪುನಃ ಸಾ ಪ್ರಕೃತಿಃ ಯಸ್ಯಾ ಅನ್ಯಥಾಭಾವಃ ವಾದಿಭಿಃ ಕಲ್ಪ್ಯತೇ ? ಕಲ್ಪನಾಯಾಂ ವಾ ಕೋ ದೋಷ ಇತಿ ? ಆಹ-

(ಭಾಷ್ಯಾರ್ಥ)

ಯಾವ ಪ್ರಕೃತಿಯು ಬೇರ್ಪಡುವದು ಎಂದು ವಾದಿಗಳು ಕಲ್ಪಿಸಿರುವರೋ ಆ ಪ್ರಕೃತಿಯ ವಿಷಯವು ಯಾವದು? ಹಾಗೆ (ವಾದಿಗಳು) ಕಲ್ಪಿಸಿರುವದರಲ್ಲಿರುವ ದೋಷವಾದರೂ ಯಾವದು ? ಎಂದರೆ ಹೇಳುತ್ತಾರೆ :-

**ಜರಾಮರಣನಿರ್ಮುಕ್ತಾಃ ಸರ್ವೇ ಧರ್ಮಾಃ ಸ್ವಭಾವತಃ |
ಜರಾಮರಣಮಿಚ್ಛಂತಶ್ಚೈವಂತೇ ತನ್ಮನೀಷಯಾ || ೧೦ ||**

೧೦. ಎಲ್ಲಾ ಧರ್ಮರೂ ಸ್ವಭಾವದಿಂದಲೇ, ಜರಾಮರಣನಿರ್ಮುಕ್ತರು. ಜರಾಮರಣಗಳನ್ನು ಬಯಸಿ ಅದೇ ಮನೀಷೆಯಿಂದ ಜಾರಿಬೀಳುತ್ತಿರುವರು.

(ಭಾಷ್ಯ)

೨೨೭. ಜರಾಮರಣನಿರ್ಮುಕ್ತಾಃ ಜರಾಮರಣಾದಿಸರ್ವವಿಕ್ರಿಯಾವರ್ಜಿತಾಃ ಇತ್ಯರ್ಥಃ | ಕೇ ? ಸರ್ವೇ ಧರ್ಮಾಃ ಸರ್ವೇ ಆತ್ಮಾನಃ ಇತ್ಯೇತತ್ | ಸ್ವಭಾವತಃ

1. ವ್ಯವಹಾರದೃಷ್ಟಿಯಿಂದ ನೋಡುವವರಿಗೆ ಹಾಗೆಯೇ ಇರುತ್ತದೆ.
2. ಆತ್ಮರುಗಳಲ್ಲಿ ಎಂದರ್ಥ; ಇದು ಮುಂದಿನ ಕಾರಿಕೆಯಲ್ಲಿ ಸ್ಪಷ್ಟವಾಗಿರುತ್ತದೆ.
3. ಆದರೂ ವಾದಿಗಳು ಈ ಸ್ವಭಾವವೂ ಬೇರ್ಪಡುವದೆಂದು ಕಲ್ಪಿಸಿರುತ್ತಾರೆ; ಇದೇ ಅವರ ಮತದಲ್ಲಿರುವ ದೋಷವು ಎಂದು ಭಾವ.
4. 'ಇತಿ ಇತ್ಯಭಿಪ್ರಾಯಃ' ಎಂಬ ಪಾಠಕ್ಕೆ ಅನುವಾದವಿದು.
5. ಯಾವದರ ಪ್ರಕೃತಿಯನ್ನು ಬೇರ್ಪಡುವದೆಂದು ವಾದಿಗಳು ಕಲ್ಪಿಸಿರುತ್ತಾರೆ? ಎಂದು ಪ್ರಶ್ನೆ.

ಪ್ರಕೃತಿತಃ^೧ | ಏನಂಸ್ವಭಾವಾಃ^೨ ಸಂತಃ ಧರ್ಮಾಃ ಜರಾಮರಣಮ್ ಇಚ್ಛಂತಃ |
 ಇಚ್ಛಂತ ಇವ ಇಚ್ಛಂತಃ ರಜ್ಜಾವಿವ ಸರ್ಪಮ್ ಆತ್ಮನಿ ಕಲ್ಪಯಂತಃ ಚೈವಂತೇ |
 ಸ್ವಭಾವತಃ ಚಲಂತಿ ಇತ್ಯರ್ಥಃ | ತನ್ಮನೀಷಯಾ ಜರಾಮರಣಚಿಂತಯಾ | ತದ್ಭಾವ
 ಭಾವಿತತ್ವದೋಷೇಣ ಇತ್ಯರ್ಥಃ ||

(ಭಾಷ್ಯಾರ್ಥ)

ಜರಾಮರಣನಿರ್ಮುಕ್ತರು, ಮುಪ್ಪು, ಸಾವು-ಮುಂತಾದ ಯಾವ ವಿಕಾರವೂ ಇಲ್ಲದವರು ಎಂದರ್ಥ. ಯಾರು? ಎಂದರೆ ಎಲ್ಲಾ ಧರ್ಮರೂ, ಎಲ್ಲಾ ಆತ್ಮರುಗಳೂ ಎಂದು ಅಭಿಪ್ರಾಯ. ಸ್ವಭಾವದಿಂದಲೇ, ಪ್ರಕೃತಿಯಿಂದಲೇ ಇಂಥ ಸ್ವಭಾವವುಳ್ಳವರಾಗಿದ್ದರೂ (ಈ ಧರ್ಮರುಗಳ ಜರಾಮರಣಗಳನ್ನು ಬಯಸಿ, ಇಲ್ಲಿ ಬಯಸಿ ಎಂದರೆ ಬಯಸುವವರಂತೆ (ಎಂದರ್ಥ)-ಹಗ್ಗದಲ್ಲಿ ಹಾವನ್ನು (ಕಲ್ಪಿಸುವಂತೆ) ಆತ್ಮನಲ್ಲಿ (ಅವನ್ನು) ಕಲ್ಪಿಸಿಕೊಂಡು ಜಾರಿಬೀಳುವರು, ಸ್ವಭಾವವನ್ನು ಬಿಟ್ಟುಹೋಗುವರು ಎಂದರ್ಥ. ಅದೇ ಮನೀಷೆಯಿಂದ ಮುಪ್ಪುಸಾವುಗಳ ಚಿಂತನೆಯಿಂದ, ಅದೇ ಭಾವನೆಯಿಂದ ಭಾವಿತರಾಗಿರುವ ದೋಷದಿಂದ (ಸ್ವಭಾವವನ್ನು ಬಿಟ್ಟು ಚಲಿಸುವರು) ಎಂದರ್ಥ.

ದ್ವೈತಿಗಳ ವಿವಾದದಿಂದ ಕಾರ್ಯಕಾರಣವಾದದ ನಿರಾಸ

(ಭಾಷ್ಯ)

೨೨೮. ಕಥಂ ಸಜ್ಜಾತಿನಾದಿಭಿಃ ಸಾಂಖ್ಯೈಃ ಅನುಸಸನ್ನಮ್ ಉಚ್ಯತೇ ಇತ್ಯಾಹ ವೈಶೇಷಿಕಃ—

1. 'ಪ್ರಕೃತಿತ ಏವ' ವಾ|| ಕಾ|| ವೈ||
2. 'ಅತ ಏವಂಸ್ವಭಾವಾಃ' ವಾ|| ಕಾ|| ವೈ||
3. ಹುಟ್ಟುವದು, ಬೆಳೆಯುವದು-ಮುಂತಾದ ವಿಕಾರಗಳನ್ನೂ ಅಥವಾ ಹಸಿವು, ನೀರಡಿಕೆ, ಮುಪ್ಪು, ಸಾವು, ಶೋಕ, ಮೋಹ-ಮುಂತಾದ ವಿಕಾರಗಳನ್ನೂ ತಿಳಿಸುವದಕ್ಕೆ ಉಪಲಕ್ಷಣವಾಗಿ ಜರಾಮರಣಗಳೆಂದಿದೆ ಎಂದು ಭಾವ.
4. ಕಲ್ಪನೆಗೆ ಜರಾಮರಣಪ್ರಾಪ್ತಿಯೇ ಫಲ ಎಂದು ಭಾವ.
5. ಕಲ್ಪನೆಯಿಂದಲೇ ವಿಕಾರಗಳು ಆತ್ಮನಲ್ಲಿ ತೋರುತ್ತವೆ, ನಿಜವಾಗಿ ಇವು ಶರೀರಾದಿ ದೃಶ್ಯಗಳಲ್ಲಿರುವದರಿಂದ ಆತ್ಮನ ಧರ್ಮಗಳಲ್ಲ.
6. ಹಾಗೆಯೇ ಭಾವನೆಯನ್ನು ಮಾಡಿಕೊಂಡಿರುವದರಿಂದ ಅದೇ ನಿಜವಾಗಿ ತೋರುತ್ತಿರುವದು. ಆದ್ದರಿಂದ ಪರಮಾರ್ಥವನ್ನು ಆರಿತುಕೊಂಡು ಈ ಸಂಸಾರದ ಭಾವನೆಯಿಂದ ಪಾರಾಗಬೇಕು ಎಂದು ಭಾವ.

(ಭಾಷ್ಯಾರ್ಥ)

ಸತ್ಯಾರ್ಯವಾದಿಗಳಾದ ಸಾಂಖ್ಯರು ಹೇಳುವುದು ಹೇಗೆ ಅಯುಕ್ತ ? ಎಂದರೆ ವೈಶೇಷಿಕನು ಹೇಳುತ್ತಾನೆ :—

ಕಾರಣಂ ಯಸ್ಯ ವೈ ಕಾರ್ಯಂ ಕಾರಣಂ ತಸ್ಯ ಜಾಯತೇ |
ಜಾಯಮಾನಂ ಕಥಮಜಂ ಭಿನ್ನಂ ನಿತ್ಯಂ ಕಥಂ ಚ ತತ್ || ೧೧ ||

೧೧. ಯಾವನ (ಮತದಲ್ಲಿ) ಕಾರಣವೇ ಕಾರ್ಯವೋ ಅವನ (ಮತದಲ್ಲಿ) ಕಾರಣವು ಹುಟ್ಟುತ್ತದೆ. ಹುಟ್ಟುವಂಥದ್ದು ಅಜವು ಹೇಗೆ? ಮತ್ತು ಅದು ಭಿನ್ನವಾದರೆ ನಿತ್ಯವು ಹೇಗೆ?

(ಭಾಷ್ಯ)

೨೨೯. ಕಾರಣಂ ಮೃದ್ವತ್ ಉಪಾದಾನಲಕ್ಷಣಂ ಯಸ್ಯ ವಾದಿನಃ ವೈ ಕಾರ್ಯಮ್ | ಕಾರಣಮೇವ ಕಾರ್ಯಕಾರೇಣ ಪರಿಣಮತೇ ಯಸ್ಯ ವಾದಿನಃ ಇತ್ಯರ್ಥಃ | ತಸ್ಯ ಅಜಮೇವ ಸತ್ ಪ್ರಧಾನಾದಿ ಕಾರಣಂ ಮಹದಾದಿಕಾರ್ಯ ರೂಪೇಣ ಜಾಯತೇ ಇತ್ಯರ್ಥಃ | ಮಹದಾದ್ಯಾಕಾರೇಣ ಚೈತ್ ಜಾಯಮಾನಂ ಪ್ರಧಾನಂ ಕಥಮ್ ಅಜಮ್ ಉಚ್ಯತೇ ತೈಃ? ವಿಪ್ರತಿಷಿದ್ಧಂ ಚ ಇದಂ ಜಾಯತೇ ಅಜಂ ಚ ಇತಿ | ನಿತ್ಯಂ ಚ ತೈರುಚ್ಯತೇ ಪ್ರಧಾನಮ್ | ವಿದೀರ್ಣಂ ಸ್ಫುಟಿತಮ್ ಏಕದೇಶೇನ ಸತ್ ಕಥಂ ನಿತ್ಯಂ ಭವೇತ್ ಇತ್ಯರ್ಥಃ | ನ ಹಿ ಸಾವಯಮಂ ಘಟಾದಿ ಏಕದೇಶಸ್ಫುಟನಧರ್ಮಿ ನಿತ್ಯಂ ದೃಷ್ಟಂ ಲೋಕೇ ಇತ್ಯರ್ಥಃ | ವಿದೀರ್ಣಂ ಚ ಸ್ಯಾತ್ ಏಕದೇಶೇನ ಅಜಂ ನಿತ್ಯಂ ಚ ಇತ್ಯೇತತ್ ವಿಪ್ರತಿಷಿದ್ಧಂ ತೈರಭಿಧೀಯತೇ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಕಾರಣವು ಮಣ್ಣಿನಂತೆ ಉಪಾದಾನರೂಪವಾಗಿರುವೆ (ವಸ್ತುವು) ಯಾವ ವಾದಿಯ(ಮತದಲ್ಲಿ)ಕಾರ್ಯವೋ, ಕಾರಣವೇ ಕಾರ್ಯಕಾರವಾಗಿ ಯಾವ ವಾದಿಯು

1. ಅಜಾನಾದವನ್ನು ಸ್ಫುಟಗೊಳಿಸುವದೇ ಸಾಂಖ್ಯವೈಶೇಷಿಕರ ಚರ್ಚೆಗೆ ಪ್ರಯೋಜನವಾದ್ದರಿಂದ ಸಾಂಖ್ಯರೂ ವೈಶೇಷಿಕರ ಆರಂಭವಾದದ ಮೇಲೆ ಹೀಗೆಯೇ ದೋಷವನ್ನು ಹೇಳುತ್ತಾರೆಂದು ಇಲ್ಲಿ ಹೇಳಿದಂತೆ ಇಟ್ಟುಕೊಳ್ಳಬೇಕು.

2. ಯಾವದನ್ನು ಪಡೆಯುವದಕ್ಕೆ ಏನನ್ನು ತೆಗೆದುಕೊಳ್ಳುವರೋ ಅದು ಅದಕ್ಕೆ ಉಪಾದಾನಕಾರಣವು. ಉದಾಹರಣೆಗೆ ಮಡಕೆಯನ್ನು ಮಾಡುವದಕ್ಕೆ ಮಣ್ಣನ್ನು ತೆಗೆದು ಕೊಳ್ಳುವರಾದ್ದರಿಂದ ಮಣ್ಣು ಮಡಕೆಗೆ ಉಪಾದಾನಕಾರಣವು.

(ಮತದಲ್ಲಿ) ಪರಿಣಮಿಸುವದೋ ಎಂದರ್ಥ¹. ಅವನ (ಮತದಲ್ಲಿ) ಅಜನೇ (ಹುಟ್ಟುವ ದಲ್ಲದ್ದೇ) ಆಗಿರುವ ಪ್ರಧಾನವೇ ಮುಂತಾದ ಕಾರಣವು ಮಹತ್ತು ಮುಂತಾದ ಕಾರ್ಯರೂಪದಿಂದ ಹುಟ್ಟುತ್ತದೆ²-(ಎಂದಾಯಿತು) ಎಂದರ್ಥ. ಮಹತ್ತೇ ಮುಂತಾದದ್ದರ ಆಕಾರದಿಂದ ಹುಟ್ಟುವದಾದರೆ ಪ್ರಧಾನವು ಅಜನೆಂದು ಅವರು ಹೇಗೆ ಹೇಳುತ್ತಾರೆ? ಹುಟ್ಟುತ್ತದೆ (ಆದರೂ ಅದು) ಅಜವೂ ಆಗಿದೆ-ಎನ್ನುವದಿಂದು (ತನಗೆ ತಾನೇ) ವಿರುದ್ಧವಾದ (ನೂತನು).

ಇದಲ್ಲದೆ ಪ್ರಧಾನವು ನಿತ್ಯವೆಂದೂ ಅವರು ಹೇಳುತ್ತಾರೆ. (ಆದರೆ ಅದು) ಭಿನ್ನವಾಗಿ, ಸೀಳಿಕೊಂಡು, ಒಂದು ಭಾಗದಲ್ಲಿ ಬಿರಿದುಕೊಂಡದ್ದಾಗಿದ್ದು³ (ಅದು) ಹೇಗೆ (ತಾನೆ) ನಿತ್ಯವಾದೀತು? ಎಂದರ್ಥ. ಏಕೆಂದರೆ ಲೋಕದಲ್ಲಿ ಸಾವಯವವಾಗಿ ಒಂದು ಕಡೆಯಲ್ಲಿ ಬಿರಿದುಕೊಳ್ಳುವ ಸ್ವಭಾವವುಳ್ಳ ಗಡಿಗೇ ಮುಂತಾದದ್ದು ನಿತ್ಯವಾಗಿರುವದು ಕಂಡುಬಂದಿರುವದೇ ಇಲ್ಲವಲ್ಲ⁴! ಎಂದರ್ಥ. ಒಂದು ಭಾಗದಲ್ಲಿ ಸೀಳಿಕೊಂಡೂ (ಇರುತ್ತದೆ), ಅಜವಾಗಿ ನಿತ್ಯವೂ (ಆಗಿರುತ್ತದೆ) ಎಂಬಿದನ್ನು ವಿರುದ್ಧವಾಗಿ ಅವರು ಹೇಳುತ್ತಿದ್ದಾರೆ-ಎಂದು ಅಭಿಪ್ರಾಯ.

(ಭಾಷ್ಯ)

೨೩೦. ಉಕ್ತಸ್ಯೈವ ಅರ್ಥಸ್ಯ ಸ್ಪಷ್ಟೀಕರಣಾರ್ಥಮ್ ಆದ—

(ಭಾಷ್ಯಾರ್ಥ)

(ಹಿಂದೆ) ಹೇಳಿಯೇ ಇರುವ ವಿಷಯವನ್ನು⁵ ಸ್ಪಷ್ಟಗೊಳಿಸುವದಕ್ಕಾಗಿ (ಈ ಮಾತನ್ನು) ಹೇಳುತ್ತಾರೆ:—

1. ಸಾಂಖ್ಯರ ಮತದಲ್ಲಿ ಕಾರಣವೇ ಕಾರ್ಯರೂಪವನ್ನು ನಿಜವಾಗಿ ಪಡೆಯುತ್ತದೆ.
2. ಪ್ರಧಾನವು ಮೂಲಕಾರಣವು. ಅದರಿಂದ ಮಹತ್ತು, ಮಹತ್ತಿನಿಂದ ಅಹಂಕಾರ, ಅಹಂಕಾರದಿಂದ ತನ್ಮಾತ್ರೈಗಳು, ತನ್ಮಾತ್ರೈಗಳಿಂದ ಮಹಾಭೂತಗಳು-ಹೀಗೆ ಹುಟ್ಟುವವೆಂದು ಸಾಂಖ್ಯರು ಹೇಳುತ್ತಾರೆ.
3. ಹುಟ್ಟುವದೆಂದರೇ ಅವಯವಗಳು ಹೆಚ್ಚು ಕಡಿಮೆಯಾಗುವದು. ಹುಟ್ಟಿದರೂ ಹೆಚ್ಚು ಕಡಿಮೆಯಾಗುವದಿಲ್ಲವೆಂಬುದು ಯುಕ್ತವಿರುದ್ಧ-ಎಂದು ಭಾವ.
4. ಅವಯವವು ಸಿಡಿದುಕೊಳ್ಳುವ, ಮಾರ್ಪಾಡಾಗುವ, ವಸ್ತುವೆಲ್ಲ ಅನಿತ್ಯವಾಗಿರುತ್ತದೆ. ಆದ್ದರಿಂದ ಹುಟ್ಟುವ, ಅವಯವಗಳ ಮಾರ್ಪಾಡುಳ್ಳ, ಪ್ರಧಾನವೂ ಅನಿತ್ಯವಾಗಬೇಕಾಯಿತು-ಎಂದು ಭಾವ. ಸೂ. ಭಾ. ೨-೧-೨೯.
5. ಕಾರಣವೇ ಕಾರ್ಯವಾಗುವದೆಂದೂ ಕಾರಣವು ನಿತ್ಯವೆಂದೂ ಹೇಳುವದು ವಿರುದ್ಧವೆಂಬುದನ್ನು.

ಕಾರಣಾದ್ಯದ್ಯನನ್ಯತ್ವನುತಃ ಕಾರ್ಯನುಜಂ ಯದಿ |

ಜಾಯಮಾನಾದ್ಧಿವೈ ಕಾರ್ಯಾತ್ ಕಾರಣಂ ತೇ ಕಥಂ ಧ್ರುವಮ್ ||

೧೨. ಕಾರಣಕ್ಕಿಂತ ಅನನ್ಯವಾದರೆ, ಅದರಿಂದ ಕಾರ್ಯವು ಅಜವಾದರೆ, ಹುಟ್ಟುವ ಕಾರ್ಯಕ್ಕೆ (ಅನನ್ಯವಾದ) ಕಾರಣವು ನಿನ್ನ (ಮತದಲ್ಲಿ) ಧ್ರುವವು ಹೇಗೆ ?

(ಭಾಷ್ಯ)

೨೩೧. ಕಾರಣಾತ್ ಅಜಾತ್ ಕಾರ್ಯಸ್ಯ ಯದಿ ಅನನ್ಯತ್ವಮ್ ಇಷ್ಟಂ ತ್ವಯಾ ತತಃ ಕಾರ್ಯಮ್ ಅಜಮ್ ಇತಿ ಪ್ರಾಪ್ತಮ್ | ಇದಂ ಚ ಅನ್ಯತ್ ವಿಪ್ರತಿಷ್ಠಂ ಕಾರ್ಯಮ್ ಅಜಂ ಚ ಇತಿ ತವ | ರಿಂ ಚ ಅನ್ಯತ್ ಕಾರ್ಯಕಾರಣಯೋಃ ಅನನ್ಯತ್ವೇ ಜಾಯಮಾನಾತ್ ಹಿ ವೈ ಕಾರ್ಯಾತ್ ಕಾರಣಮ್ ಅನನ್ಯತ್ ಧ್ರುವಂ ನಿತ್ಯಂ ಚ^೧ ತೇ ಕಥಂ ಭವೇತ್ ? ನ ಹಿ ಕುಕ್ಕುಟ್ಯಾ ಏಕದೇಶಃ ಪಚ್ಮತೇ, ಏಕದೇಶಃ ಪ್ರಸವಾಯ ಕಲ್ಪತೇ ||

(ಭಾಷ್ಯಾರ್ಥ)

ಹುಟ್ಟದೆ ಇರುವ ಕಾರಣಕ್ಕಿಂತ ಕಾರ್ಯವು ಬೇರೆಯಲ್ಲವೆಂದು ನಿನ್ನ ಅಭಿಮತವಾದರೆ, ಆಗ ಕಾರ್ಯವು (ಕೂಡ) ಅಜವೆಂದಾಗುವದು^೨. ಕಾರ್ಯವೂ ಆಗಿದೆ ಅಜವೂ ಆಗಿದೆ ಎನ್ನುವದು ನಿನ್ನ (ಮತದಲ್ಲಿ) ಇದೂ ಒಂದು ಬೇರೆ ವಿರುದ್ಧವಾದ^೩ (ಮಾತು).

ಇದಲ್ಲವೆ ಮತ್ತೂ ಒಂದು (ಆಕ್ಷೇಪವುಂಟು): ಕಾರ್ಯಕಾರಣಗಳು (ಒಂದಕ್ಕಿಂತ ಒಂದು) ಬೇರೆಯಲ್ಲವಾದರೆ ಹುಟ್ಟುವ ಕಾರ್ಯಕ್ಕಿಂತ ಬೇರೆಯಲ್ಲದ ಕಾರಣವು

1. 'ನಿತ್ಯಂ ಧ್ರುವಂ ಚ' ಎಂಬುದನ್ನು ಹೀಗೆ ತಿದ್ದಿಕೊಂಡಿದೆ.

2. ಕಾರ್ಯಕಾರಣಗಳು ಒಂದಕ್ಕಿಂತ ಒಂದು ಬೇರೆಯಲ್ಲ, ಕಾರ್ಯವೂ ಕಾರಣವೂ ಎಂದೇ-ಎಂದಾದರೆ.

3. ಏಕೆಂದರೆ ಕಾರಣವಾದ ಪ್ರಧಾನವು ಅಜ; ಅದೇ ಕಾರ್ಯವೆಂದು ಸಾಂಖ್ಯನು ಒಪ್ಪಿರುತ್ತಾನೆ.

4. ಕಾರ್ಯವಾದ ಮಹತ್ತು ಅಜವಾದ ಪ್ರಧಾನವೇ ಎಂದು ಹೇಳುವಲ್ಲಿ ಅಜವಾದ ಪ್ರಧಾನವೇ ಹುಟ್ಟುತ್ತದೆ ಎಂದಂತೆ ಆಗುತ್ತದೆ ಎಂದು ಭಾವ.

ಎನ್ನ (ಮತದಲ್ಲಿ) ಧ್ರುವನೂ ನಿತ್ಯನೂ (ಆಗಿರುವದು) ಹೇಗೆ? ಹೆಣ್ಣು ಕೋಳಿಯಲ್ಲಿ
ಎಂದು ಭಾಗವನ್ನು ಅಡಿಗೆನಾಡಿಕೊಳ್ಳುತ್ತಾರೆ, ಇನ್ನೊಂದು ಭಾಗವು ಮೊಟ್ಟೆ
ಇಡುವದಕ್ಕೆ ಆಗುತ್ತದೆ (ಎನ್ನುವದು) ಆಗಲಾರದಷ್ಟೆ? ?

ಅಜಾದ್ವೈ ಜಾಯತೇ ಯಸ್ಯ ದೃಷ್ಟಾಂತಸ್ತಸ್ಯ ನಾಸ್ತಿ ವೈ |
ಜಾತಾಚ್ಚ ಜಾಯಮಾನಸ್ಯ ನ ವ್ಯವಸ್ಥಾ ಪ್ರಸಜ್ಯತೇ || ೧೩ ||

೧೩. ಯಾವನ (ಮತದಲ್ಲಿ) ಅಜವಾದ (ವಸ್ತುವಿನಿಂದ ಕಾರ್ಯವು)
ಹುಟ್ಟುವದೋ ಅವನಿಗೆ ದೃಷ್ಟಾಂತವು ಇರುವದಿಲ್ಲ. ಮತ್ತು ಹುಟ್ಟಿದ್ದ
ಎಂದಲೇ ಹುಟ್ಟುವ (ಕಾರ್ಯ)ಕ್ಕೆ ವ್ಯವಸ್ಥೆಯಿಲ್ಲವೆಂದು ಆಗುತ್ತದೆ.

(ಭಾಷ್ಯ)

೨೩. ಈಂ ಚ ಅನ್ಯತ್ ಅಜಾತ್ ಅನುತ್ಪನ್ನಾತ್ ವಸ್ತುನಃ ಜಾಯತೇ
ಯಸ್ಯ ವಾದಿನಃ ಕಾರ್ಯಮ್ ದೃಷ್ಟಾಂತಃ ತಸ್ಯ ನಾಸ್ತಿ ವೈ | ದೃಷ್ಟಾಂತಾಭಾವೇ
ಅರ್ಥಾತ್ ಅಜಾತ್ ನ ಈಂಚಿತ್ ಜಾಯತೇ ಇತಿ ಸಿದ್ಧಂ ಭವತಿ ಇತ್ಯರ್ಥಃ | ಯದಾ
ಶ್ರುತಃ ಜಾತಾತ್ ಜಾಯಮಾನಸ್ಯ ವಸ್ತುನಃ ಅಭ್ಯುಪಗಮಃ ತದಪಿ ಅನ್ಯಸ್ಮಾತ್
ಸಾತಾತ್ ತದಪಿ ಅನ್ಯಸ್ಮಾತ್ ಇತಿ ನ ವ್ಯವಸ್ಥಾ ಪ್ರಸಜ್ಯತೇ | ಅನವಸ್ಥಾ
ಸ್ಯಾತ್ ಇತ್ಯರ್ಥಃ ||

(ಭಾಷ್ಯಾರ್ಥ)

ಮತ್ತೊಂದು (ಮಾತು) : ಯಾವ ವಾದಿಯ (ಮತದಲ್ಲಿ) ಅಜವಾದ ಹುಟ್ಟಿದೆ
ಇರುವ ವಸ್ತುವಿನಿಂದ ಕಾರ್ಯವು ಹುಟ್ಟುತ್ತದೆಯೋ ಅವನಿಗೆ ದೃಷ್ಟಾಂತವೇ ಇರುವ
ನಿಲ್ಲ. ದೃಷ್ಟಾಂತವಿಲ್ಲದಿದ್ದರೆ ಅಜವಾದದಿಂದ ಯಾವದೂ (ನಿಜವಾಗಿ) ಹುಟ್ಟಿ

1. ಪ್ರಧಾನವು ಹುಟ್ಟುವ ಮಹತ್ತೇ ಎಂದು ಹೇಳುವಲ್ಲಿ ಮಹತ್ತು ಅನಿತ್ಯವಾದ್ದ
ಎಂದ ಪ್ರಧಾನವೂ ಅನಿತ್ಯವು ಎಂದಂತೆ ಆಗುತ್ತದೆ ಎಂದು ಭಾವ.

2. ಹೆಣ್ಣು ಕೋಳಿಯನ್ನು ಎರಡೂ ಕೆಲಸಗಳಿಗೆ ವಿನಿಯೋಗಿಸುವದು ಹೇಗೆ
ಅಸಾಧ್ಯವೋ ಹಾಗೆ ಪ್ರಧಾನವು ನಿತ್ಯವೂ ಆಗಿ ಕಾರ್ಯವಾಗಿ ಹುಟ್ಟುವದೂ ಆಗಿರುವದು
ಅಸಾಧ್ಯ.

3. ಪೂರ್ವಪಕ್ಷಿಯು ತರ್ಕಪ್ರಧಾನನು; ದೃಷ್ಟಾಂತವಿಲ್ಲದೆ ತರ್ಕವು ಸಿದ್ಧವಾಗುವ
ದಿಲ್ಲವೆಂದು ಅವನು ಒಪ್ಪಿರುತ್ತಾನೆ. ಆದ್ದರಿಂದ ಅಜವಾದ ಪ್ರಧಾನದಿಂದ ಮಹತ್ತು
ಹುಟ್ಟುತ್ತದೆ ಎಂಬುದಕ್ಕೆ ತರ್ಕದ ಬೆಂಬಲವಿಲ್ಲವೆಂದಾಗುತ್ತದೆ.

ಲಾರದೆಂದು ಅರ್ಥವಶದಿಂದಲೇ ಸಿದ್ಧವಾಗುತ್ತದೆ-ಎಂದರ್ಥ. (ಇನ್ನು) ಯಾವಾಗ ಹುಟ್ಟಿದ್ದರಿಂದಲೇ ವಸ್ತು ಹುಟ್ಟುವದೆಂದು ಒಪ್ಪುತ್ತಾನೋ (ಆಗ) ಅದೂ ಮತ್ತೊಂದು ಹುಟ್ಟಿದ ವಸ್ತುವಿನಿಂದ (ಹುಟ್ಟುತ್ತದೆ), ಅದೂ ಮತ್ತೊಂದರಿಂದ (ಹುಟ್ಟುತ್ತದೆ)-ಎಂದು ವ್ಯವಸ್ಥೆಯೇ ಇಲ್ಲವಾಗುತ್ತದೆ, ಅನವಸ್ಥೆಯಾದೀತು! ಎಂದರ್ಥ².

ಧರ್ಮಾಧರ್ಮಗಳಿಗೂ ಶರೀರಕ್ಕೂ ಕಾರ್ಯಕಾರಣಭಾವವಿಲ್ಲ

(ಭಾಷ್ಯ)

“ ಆದರೆ ಎಲ್ಲಿ ಇವನಿಗೆ ಎಲ್ಲವೂ ಆತ್ಮನೇ ಆಗಿರುವದೋ (ಅಲ್ಲಿ ಏತರಿಂದ ಯಾರನ್ನು ನೋಡುವನು ?) ” (ಬೃ ೪-೫-೧೫) ಎಂದು ಪರಮಾರ್ಥ (ದೃಷ್ಟಿ) ಯಿಂದ ದ್ವೈತವೇ ಇಲ್ಲವೆಂದು ಶ್ರುತಿಯಲ್ಲಿ ಹೇಳಿರುತ್ತದೆ. ಅದನ್ನನುಬಂಧಿಸಿ (ಈಗ) ಹೇಳುತ್ತಾರೆ:—

ಹೇತೋರಾದಿಃ ಫಲಂ ಯೇಷಾನಾದಿಹೇತುಃ ಫಲಸ್ಯ ಚ |

ಹೇತೋಃ ಫಲಸ್ಯ ಚಾನಾದಿಃ ಕಥಂ ತೈರುಪವರ್ಣ್ಯತೇ || ೧೪ ||

೧೪. ಹೇತುವಿಗೆ ಫಲವು ಆದಿಯೆಂದೂ ಹೇತುವು ಫಲಕ್ಕೆ ಆದಿಯೆಂದೂ ಯಾರ (ಮತವಿರುವದೋ) ಅವರು ಹೇತುವಿಗೂ ಫಲಕ್ಕೂ ಅನಾದಿತ್ವವನ್ನು ಹೇಳುವದು ಹೇಗೆ ?

(ಭಾಷ್ಯ)

೨೩೪. ಹೇತೋಃ ಧರ್ಮಾದೇಃ⁴ ಆದಿಃ ಕಾರಣಂ ದೇಹಾದಿಸಜ್ಞಾತಃ ಫಲಂ ಯೇಷಾಂ ವಾದಿನಾಮ್ | ತಥಾ ಆದಿಃ ಕಾರಣಮ್ ಹೇತುಃ ಧರ್ಮಾದಿಃ ಫಲಸ್ಯ

1. ತರ್ಕದಲ್ಲಿ ಅನವಸ್ಥೆ ಎಂಬುದೂ ಒಂದು ದೋಷ. ೩-೨೨ ರಲ್ಲಿಯೂ ಈ ದೋಷವನ್ನು ಹೇಳಿದೆ. ಒಂದರಿಂದ ಒಂದು ಹುಟ್ಟುತ್ತಿರುವದೇ ಸ್ವಭಾವವು ಎಂದು ಹೇಳಿದರೆ ಈ ದೋಷವು ಬರುವದೆಂದು ನೆನಪಿಸುವದಕ್ಕಾಗಿ ಹೀಗೆಂದು ಹೇಳಿದೆ.

2. ಇಲ್ಲಿ ವೈಶೇಷಿಕನ ಮೇಲೆ ಸಾಂಖ್ಯನು ಪಾಕಬಹುದಾದ ದೋಷಗಳನ್ನೂ ಕಲ್ಪಿಸಿಕೊಳ್ಳಬೇಕು. ಸೂ. ಭಾ. ೨-೨-೧೨, ೧೩ ಮುಂತಾದವುಗಳನ್ನು ನೋಡಿ.

3. ಸಾಂಖ್ಯವೈಶೇಷಿಕರು ಒಬ್ಬರು ಹೇಳುವ ದ್ವೈತಪ್ರಕ್ರಿಯೆಯನ್ನೊಬ್ಬರು ಖಂಡಿಸುತ್ತಾರಾದ್ದರಿಂದ ಶ್ರುತಿಯಲ್ಲಿ ಹೇಳಿರುವ ಅದ್ವೈತವೇ ಸರಿಯೆಂದು ಏರ್ಪಡುತ್ತದೆ ಎಂದು ಭಾವ.

4. ‘ಧರ್ಮಾಧರ್ಮಾದೇಃ’ ಎಂಬ ಪಾಠಕ್ಕಿಂತ ಇದೇ ಮೇಲು.

ಚ ದೇಹಾದಿಸಂಸ್ಥಾತಸ್ಯ | ಏವಂ ಹೇತುಫಲಯೋಃ ಇತರೇತರಕಾರ್ಯಕಾರಣತ್ವೇನ
ಆದಿಮತ್ತ್ವಂ ಬ್ರುವದ್ಭಿರೇವ ಹೇತೋಃ ಫಲಸ್ಯ ಚ ಅನಾದಿತ್ವಂ ಕಥಂ ತ್ರೈಃ ಉಪ
ವರ್ಣ್ಯತೇ ? ವಿಸ್ತೃತಿಷಿದ್ಧಮ್ ಇತ್ಯರ್ಥಃ | ನ ಹಿ ನಿತ್ಯಸ್ಯ ಕೂಟಸ್ಥಸ್ಯ ಆತ್ಮನಃ
ಹೇತುಫಲಾತ್ಮತಾ ಸಮ್ಭವತಿ ||

(ಭಾಷ್ಯಾರ್ಥ)

ಹೇತುವಿಗೆ ಧರ್ಮಮುಂತಾದದ್ದಕ್ಕೆ! ದೇಹವೇ ಮುಂತಾದವುಗಳ ಸಂಘಾತ
ವೆಂಬ ಫಲವು ಯಾವ ವಾದಿಗಳ ಮತದಲ್ಲಿ ಆದಿಯೋ ಕಾರಣವೋ; ಮತ್ತು
ಧರ್ಮ ಮುಂತಾದದ್ದು ಫಲಕ್ಕೆ ದೇಹಾದಿಗಳ ಸಂಘಾತಕ್ಕೆ ಆದಿಯೋ ಕಾರಣವೋ
(ಎಂದರ್ಥ). ಹೀಗೆ ಹೇತುಫಲಗಳಿಗೆ ಒಂದಕ್ಕೊಂದಕ್ಕೆ ಕಾರ್ಯಕಾರಣಭಾವವಿರು
ವದರಿಂದ (ಅನಿರಡಕ್ಕೂ) ಆದಿಯುಂಟೆಂದು ಹೇಳುತ್ತಲೇ ಆ ವಾದಿಗಳು ಹೇತುವಿಗೂ
ಫಲಕ್ಕೂ ಅನಾದಿತ್ವವನ್ನು ಹೇಳುತ್ತಿರುವರಲ್ಲ! (ಇದು) ಹೇಗೆ? (ಇದು ತಮ್ಮ
ಮತಕ್ಕೇ) ವಿರುದ್ಧವು ಎಂದರ್ಥ. ನಿತ್ಯನಾಗಿ ಕೂಟಸ್ಥನಾಗಿರುವ ಆತ್ಮನಿಗೆ ಹೇತು
ಫಲಭಾವವು ಹೊಂದುವದೇ ಇಲ್ಲವಲ್ಲ!

(ಭಾಷ್ಯ)

೨೫೫. ಕಥಂ ತ್ರೈಃ ವಿರುದ್ಧಮ್ ಅಭ್ಯುಪಗಮ್ಯತೇ ಇತಿ ? ಉಚ್ಯತೇ—

(ಭಾಷ್ಯಾರ್ಥ)

ಅನರು ಅಂಗೀಕರಿಸಿರುವುದು ವಿರುದ್ಧವೆಂಬುದು ಹೇಗೆ? ಎಂದರೆ
ಹೇಳುತ್ತಾರೆ:—

1. ಧರ್ಮ, ಅಧರ್ಮ-ಇವುಗಳಿಗೆ.

2. ಹೇತುಫಲಾತ್ಮಕವಾದ ಸಂಸಾರವು ಅನಾದಿ ಎಂಬುದು ಪೂರ್ವಪಕ್ಷ. ಇಲ್ಲಿ
(೧) ಹೇತು, ಫಲ-ಒಂದೊಂದೂ ಅನಾದಿಯೋ, (೨) ಇವು ಒಂದರಿಂದೊಂದಾಗುತ್ತವೆ
ಯಾದರೂ ಹೇತುಫಲಸರಂಪರಿಯು ಅನಾದಿಯೋ, (೩) ಒಂದು ಹೇತುವಿನಿಂದ ಬೇರೆಯು
ಫಲ, ಆ ಫಲವಿಂದ ಮತ್ತೊಂದು ಹೇತು-ಹೀಗೆ ಬೀಜಾಂಕುರನ್ಯಾಯದಿಂದ ಒಟ್ಟು ಪರಂ
ಪರಿಯು ಅನಾದಿಯೋ?-ಎಂಬ ಮೂರು ವಿಕಲ್ಪಗಳನ್ನು ಒಡ್ಡಿ ಈ ಮೂರನ್ನೂ
ಒಂದೊಂದಾಗಿ ಖಂಡಿಸುತ್ತಾರೆ.

3. ಆತ್ಮನಿಗೆ ಧರ್ಮಧರ್ಮಗಳ ಅಥವಾ ಶರೀರದ ಸಂಬಂಧವೇ ನಿಜವಾಗಿ ಇಲ್ಲ
ವೆಂಬುದನ್ನು ಸೂ. ಭಾ. ೧-೧-೪ ರಲ್ಲಿ ತೋರಿಸಿದೆ.

4. ಧರ್ಮಧರ್ಮಗಳು ಶರೀರಾದಿಗಳಿಗೂ ಶರೀರಾದಿಗಳು ಧರ್ಮಧರ್ಮಗಳಿಗೂ
ಕಾರಣವೆಂದರೆ ಅನ್ಯೋನ್ಯಾಶ್ರಯದೋಷವೆಂದು ಎರಡನೆಯ ವಿಕಲ್ಪವನ್ನು ಖಂಡಿಸುತ್ತಾರೆ
ಎಂದು ಭಾವ.

ಹೇತೋರಾದಿಃ ಫಲಂ ಯೇಷಾಮಾದಿರ್ಹೇತುಃ ಫಲಸ್ಯ ಚ |
ತಥಾ ಜನ್ಮ ಭವೇತ್ತೇಷಾಂ ಪುತ್ರಾಜ್ಜನ್ಮ ಪಿತುರ್ಯಥಾ || ೧೫ ||

೧೫. ಯಾರ (ಮತದಲ್ಲಿ) ಹೇತುವಿಗೆ ಫಲವು ಆದಿಯೋ, ಮತ್ತು ಹೇತುವು ಫಲಕ್ಕೆ ಆದಿಯೋ, ಅವರ (ಮತದಲ್ಲಿ) ಮಗನಿಂದ ತಂದೆಗೆ (ಜನ್ಮ ವೆಂಬುದು) ಹೇಗೋ ಹಾಗೆ ಜನ್ಮ (ವನ್ನು ಹೇಳಿದಂತೆ) ಆಗುವದು.

(ಭಾಷ್ಯ)

೨೩೬. ಹೇತುಜನ್ಮಾದೇವ ಫಲಾತ್ ದೇತೋಃ ಜನ್ಮ ಅಭ್ಯುಪಗಚ್ಛತಾಂ ತೇಷಾಮ್ ಈವೃಶಃ ವಿರೋಧಃ ಉಕ್ತೋ ಭವತಿ ಯಥಾ ಪುತ್ರಾತ್ ಜನ್ಮ ಪಿತುಃ ||

(ಭಾಷ್ಯಾರ್ಥ)

ಹೇತುವಿನಿಂದ ಉಂಟಾಗುವ ಫಲದಿಂದಲೇ ಹೇತುವಿಗೆ ಜನ್ಮವನ್ನು ಒಪ್ಪುವ ಅವರು ಮಗನಿಂದ ತಂದೆಯ ಹುಟ್ಟನ್ನು (ಹೇಳಿದರೆ) ಎಂಥ (ವಿರೋಧವೋ) ಅಂಥ ವಿರೋಧವನ್ನೇ ಹೇಳಿದಂತೆ ಆಗುವದು.

(ಭಾಷ್ಯ)

೨೩೭. ಯಥೋಕ್ತೋ ವಿರೋಧಃ ನ ಯುಕ್ತಃ ಅಭ್ಯುಪಗನ್ತುಮ್ ಇತಿ ಚೇತ್ ಮನ್ಯಸೇ-

(ಭಾಷ್ಯಾರ್ಥ)

ಮೇಲೆ ಹೇಳಿರುವ ವಿರೋಧವನ್ನು ಒಪ್ಪಿಕೊಳ್ಳುವದು ಸರಿಯಲ್ಲವೆಂದು ನಿಸ್ಸ ಅಭಿಪ್ರಾಯವಾದರೆ-

ಸನ್ಭವೇ ಹೇತುಫಲಯೋರೇಷಿತವ್ಯಃ ಕ್ರಮಸ್ತ್ವಯಾ |
ಯುಗಪತ್ ಸನ್ಭವೇ ಯಸ್ಮಾದಸನ್ಭವೋ ವಿಷಾಣವತ್ || ೧೬ ||

೧೬. ಹೇತುಫಲಗಳ ಸಂಭವದಲ್ಲಿ ನೀನು ಕ್ರಮವನ್ನು ಇಟ್ಟು ಕೊಳ್ಳಬೇಕು. ಏಕೆಂದರೆ ಒಟ್ಟಿಗೆ ಸಂಭವವಾದರೆ (ಅವಕ್ಕೆ) ಕೋಡುಗಳಂತೆ (ಒಂದಕ್ಕೊಂದಕ್ಕೆ) ಸಂಬಂಧವಿರುವುದಿಲ್ಲ.

(ಭಾಷ್ಯ)

೨೩೮. ಸನ್ಭವೇ ಉತ್ಪತ್ತೌ | ದೇತುಫಲಯೋಃ ಕ್ರಮಃ ವಿಷಿತವ್ಯಃ ಅನ್ವೇಷ್ಯವ್ಯಃ ತ್ವಯಾ¹, ದೇತುಃ ಪೂರ್ವಂ ವಶ್ಯತ್ ಫಲಂ ಚ ಇತಿ | ಇತರ್ಥ ಯುಗಪತ್

1. ಆ|| ಮೈ|| ಗಳಲ್ಲಿಲ್ಲ.

ಸಮ್ಯವೇ ಯಸ್ಮಾತ್ ಹೇತುಫಲಯೋಃ ಕಾರ್ಯಕಾರಣತ್ವೇನ ಅಸಮ್ಭವಃ | ಯಥಾಯುಗಸತ್ ಸಮ್ಭವೋಃ ಸಮ್ಯೇತರಗೋವಿಷಾಣಯೋಃ ||

(ಭಾಷ್ಯಾರ್ಥ)

ಹೇತುಫಲಗಳ ಸಂಭವದಲ್ಲಿ ಹುಟ್ಟುವದರಲ್ಲಿ ನೀನು ಕ್ರಮವನ್ನು (‘ವಿಸಿತವ್ಯಃ’= ಅನ್ವೇಷ್ಯವ್ಯಃ) ಇಟ್ಟುಕೊಳ್ಳಬೇಕು; ಮೊದಲು ಹೇತುವೂ ಬಳಿಕ ಫಲವೂ (ಹುಟ್ಟುವವು) ಎಂದು (ಕ್ರಮವನ್ನು) ಹುಡುಕಿಡಬೇಕಾಗುವದು. ಈ ಕಾರಣದಿಂದಲೂ (ಕ್ರಮವನ್ನು ಒಪ್ಪಬೇಕಾಗುವದು). ಏಕೆಂದರೆ ಹೇತುಫಲಗಳು ಒಟ್ಟಿಗೆ ಹುಟ್ಟಿದರೆ (ಇಂಥದ್ದು ಕಾರ್ಯವು, ಇಂಥದ್ದು ಕಾರಣವು ಎಂದು) ಕಾರ್ಯಕಾರಣಭಾವದಿಂದ (ಅವುಗಳಿಗೆ) ಸಂಬಂಧವಿರುವದಿಲ್ಲ. ಹೇಗೆ ಒಂದೇ ಕಾಲದಲ್ಲಿ ಹುಟ್ಟುವ ಎಡಬಲದ ಎತ್ತಿನ ಕೋಡುಗಳಿಗೆ (ಸಂಬಂಧವಿರುವದಿಲ್ಲವೋ ಹಾಗೆ).

(ಭಾಷ್ಯ)

೨೫೯. ಕಥಮ್ ಅಸಮ್ಭವ ಇತಿ? ಆಹ—

(ಭಾಷ್ಯಾರ್ಥ)

(ಅವುಗಳಿಗೆ) ಸಂಬಂಧವಿರುವದಿಲ್ಲವೆಂಬುದು ಹೇಗೆ? ಎಂದರೆ ಹೇಳುತ್ತಾರೆ:—

ಫಲಾದುತ್ತಪದ್ಯಮಾನಃ ಸನ್ ನ ತೇ ಹೇತುಃ ಪ್ರಸಿದ್ಧತಿ |

ಅಪ್ರಸಿದ್ಧಃ ಕಥಂ ಹೇತುಃ ಫಲಮುತ್ತಪದಯಿಷ್ಯತಿ || ೧೭ ||

೧೭ ಫಲದಿಂದ ಹುಟ್ಟುವದಾಗಿರುವದರಿಂದ ನಿನ್ನ (ಮತದಲ್ಲಿ) ಹೇತುವು ಪ್ರಸಿದ್ಧವಾಗಲಾರದು. ಪ್ರಸಿದ್ಧವಾಗದ ಹೇತು ಹೇಗೆ (ತಾನು) ಫಲವನ್ನು ಉಂಟುಮಾಡುವದು?

(ಭಾಷ್ಯ)

೨೬೦. ಜನ್ಯಾತ್ ಸ್ವಯಃ ಅಲಬ್ಧಾತ್ಮಕಾತ್ ಫಲಾತ್ ಉತ್ಪದ್ಯಮಾನಃ ಸನ್ ಶಶವಿಷಾಣಾದೇರಿವ ಅಕವಃ ನ (ತೇ) ಹೇತುಃ ಪ್ರಸಿದ್ಧತಿ ಜನ್ಮ ನ ಲಭತೇ |

1. ಈ ಮಾತು ಭಾಷ್ಯದಲ್ಲಿ ಬಿಟ್ಟು ಹೋಗಿದೆ, ಆದರೆ ಮುಂದೆ ‘ತವ’ ಎಂಬ ಮಾತು ಬಂದಿದೆ.

ಅಲಬ್ಧಾತ್ಮಕಃ ಅಪ್ರಸಿದ್ಧಃ ಸನ್ ಶಶವಿಷಾಣಾದಿಕಲ್ಪಃ (ಹೇತುಃ!) ತವ ಕಥಂ ಫಲಮ್ ಉತ್ಪಾದಯಿಷ್ಯತಿ? ನ ಹಿ ಇತರೇತರಾಪೇಕ್ಷಸಿದ್ಧ್ಯೋಃ ಶಶವಿಷಾಣ ಕಲ್ಪಯೋಃ ಕಾರ್ಯಕಾರಣಭಾವೇನ ಸಮ್ಪನ್ಧಃ ಕ್ವಚಿತ್ ದೃಷ್ಟಃ ಅನ್ಯಥಾ ವಾ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

(ಮುಂದೆ) ಹುಟ್ಟುವದಾಗಿದ್ದು ತಾನೇ (ಇನ್ನೂ) ಸ್ವರೂಪವನ್ನು ಪಡೆದು ಕೊಳ್ಳದೆ ಇರುವ ಫಲದಿಂದ ಹುಟ್ಟುವದಾಗಿರುವದಾಗಿ, ಮೊಲದಕೊಂಬು ಮುಂತಾದ ದ್ದರಂತೆ ಅಸತ್ತಾಗಿರುವ (ಫಲದಿಂದ) ಹೇತುವು (ನಿನ್ನ ಮತದಲ್ಲಿ) ಪ್ರಸಿದ್ಧವಾಗ ಲಾರದು, ಜನ್ಮವನ್ನು ತಳೆಯಲಾರದು. ಸ್ವರೂಪವನ್ನು ಪಡೆದುಕೊಳ್ಳದೆ ಇರುವದ ರಿಂದ ಅಪ್ರಸಿದ್ಧವಾಗಿರುವ ಮೊಲದಕೊಂಬೇ ಮುಂತಾದದ್ದರಂತಿರುವ (ಹೇತುವು) ನಿನ್ನ (ಮತದಲ್ಲಿ) ಹೇಗೆತಾನೆ ಫಲವನ್ನುಂಟುನಾಡಿತು? ಒಂದನ್ನು ಬಯಸಿ ಮತ್ತೊಂದು ಸಿದ್ಧವಾಗಬೇಕಾಗಿರುವ (ಎರಡು ವಸ್ತುಗಳಿಗೆ) ಕಾರ್ಯಕಾರಣಭಾವದ ಸಂಬಂಧವಾಗಲಿ ಮತ್ತೆ ಯಾವ ಬೇರೆಯ ಸಂಬಂಧವಾಗಲಿ ಎಲ್ಲಿಯೂ ಕಂಡು ಬಂದಿಲ್ಲವಲ್ಲ!-ಎಂದು ಅಭಿಪ್ರಾಯ.

(ಭಾಷ್ಯ)

೨೪೧. ಅಸಮ್ಪನ್ಧದೋಷೇಣ ಅಪೋದಿತೇಽಸಿ^೪ ಹೇತುಫಲಯೋಃ ಕಾರ್ಯ ಕಾರಣಭಾವೇ-

(ಭಾಷ್ಯಾರ್ಥ)

(ಹೀಗೆ) ಸಂಬಂಧವಿಲ್ಲವಾಗುವದೆಂಬ ದೋಷ(ವಿರುವ)ದರಿಂದ ಹೇತುಫಲ ಗಳಿಗೆ ಕಾರ್ಯಕಾರಣಭಾವವನ್ನು ಅಲ್ಲಗಳೆದಮೇಲೂ-

1. ಈ ಮಾತು ಇಲ್ಲಿ ಬಿಟ್ಟುಹೋಗಿದೆ.

2. 'ಹುಟ್ಟುವದೆಂದರೆ ಸ್ವರೂಪವನ್ನು ಪಡೆದುಕೊಳ್ಳುವದು.

3. ಅತ್ಯಂತವಾಗಿ ಅಸಿದ್ಧವಾದ ವಸ್ತುಗಳಿಗೆ ಯಾವ ಸಂಬಂಧವೂ ಇರಲಾರದು ; ಆದ್ದರಿಂದ ಕಾರ್ಯಕಾರಣಭಾವವಲ್ಲದಿದ್ದರೆ ಮತ್ತೊಂದು ಸಂಬಂಧವಿರಲಿ ಎನ್ನುವದಕೆ ಆಗುವದಿಲ್ಲ.

4. " ಅಸಾಕೃತೇಽಸಿ " ವಾ||

ಯದಿ ಹೇತೋಃ ಫಲಾತ್ ಸಿದ್ಧಿಃ ಫಲಸಿದ್ಧಿಶ್ಚ ಹೇತುತಃ |
 ಕತರತ್ ಪೂರ್ವನಿಷ್ಪನ್ನಂ ಯಸ್ಯ ಸಿದ್ಧಿ ರಪೇಕ್ಷಯಾ || ೧೮ ||

೧೮. ಹೇತುವಿಗೆ ಫಲದಿಂದ ಸಿದ್ಧಿ, ಮತ್ತು ಫಲಸಿದ್ಧಿಯು ಹೇತುವಿನಿಂದ ಎಂದು (ಹೇಳುವೆ)ಯಾದರೆ, ಇವೆರಡರಲ್ಲಿ ಮೊದಲು ಇರುವದು ಯಾವದು? ಯಾವದರ ಸಿದ್ಧಿಯು (ಮತ್ತೊಂದರ) ಅಪೇಕ್ಷೆಯಿಂದ (ಆಗುವದೋ ಅದನ್ನು ಹೇಳು).

(ಭಾಷ್ಯ)

೨೪೨. ಯದಿ ಹೇತುಫಲಯೋಃ ಅನ್ಯೋನ್ಯಸಿದ್ಧಿಃ ಅಭ್ಯುಪಗಮ್ಯತೇ ಏವ ತ್ವಯಾ, ಕತರತ್ ಪೂರ್ವನಿಷ್ಪನ್ನಂ ಹೇತುಫಲಯೋಃ ಯಸ್ಯ ಪಶ್ಚಾದ್ಭಾವಿನಃ ಸಿದ್ಧಿಃ ಸ್ಯಾತ್ ಪೂರ್ವಸಿದ್ಧಿಪೇಕ್ಷಯಾ? ತತ್ ಬ್ರೂಹಿ ಇತ್ಯರ್ಥಃ ||

(ಭಾಷ್ಯಾರ್ಥ)

ಹೇತುಫಲಗಳಿಗೆ ಒಂದರಿಂದೊಂದರ ಸಿದ್ಧಿಯು (ಆಗುವದೆಂದು) ನೀನು ಅಂಗೀಕರಿಸಿಯೇ ತೀರುವೆಂದಾದರೆ, ಹೇತುಫಲ(ಗಳೆಂಬ ಎರಡ)ರಲ್ಲಿ ಯಾವದು ಮೊದಲು ಇರುವದು? ಆಮೇಲೆ ಉಂಟಾಗುವ ಯಾವದರ ಸಿದ್ಧಿಯು ಮೊದಲು (ಉಂಟಾಗುವದರ) ಸಿದ್ಧಿಯನ್ನು ಅಪೇಕ್ಷಿಸಿ ಆಗುವದೋ ಅದನ್ನು ಹೇಳು ಎಂದರ್ಥ.

(ಭಾಷ್ಯ)

೨೪೩. ಅಥ ಏತತ್ ನ ಶಕ್ಯತೇ ವಕ್ತುಮ್ ಇತಿ ಮನ್ಯಸೇ—

(ಭಾಷ್ಯಾರ್ಥ)

ಇನ್ನು ಇದನ್ನು ಹೇಳುವದಕ್ಕೆ ಆಗುವದಿಲ್ಲ ಎಂದು (ನೀನು) ತಿಳಿಯುವೆ ಯಾದರೆ—

1. ಇದು ಭಾಷ್ಯಾನುಸಾರಿಯಾದ ಅರ್ಥ. ಯಸ್ಯ ಅಪೇಕ್ಷಯಾ ಸಿದ್ಧಿಃ ತತ್ ಪೂರ್ವನಿಷ್ಪನ್ನಂ ಕತರತ್? ಯಾವದರ ಅಪೇಕ್ಷೆಯಿಂದ ಇನ್ನೊಂದರ ಸಿದ್ಧಿಯಾಗುವದೋ ಅಂಥ ಪೂರ್ವಸಿದ್ಧಿವಾದದ್ದು ಯಾವದು?—ಎಂದೂ ಕಾರಿಕೆಯನ್ನು ಅನ್ವಯಿಸಬಹುದು.

2. “ ಪೂರ್ವಸಿದ್ಧಿಪೇಕ್ಷಯಾ ” ನಾ||

ಅಶಕ್ತಿರಪರಿಜ್ಞಾನಂ ಕ್ರಮಕೋಪೋಷಣಂ ವಾ ಪುನಃ |

ಏವಂ ಹಿ ಸರ್ವಪ್ರಕಾರದಿಂದಲೂ ಬುದ್ಧರು ಅಜಾತಿಯನ್ನು ಬೆಳಗಿಸಿದಂತಾಗುವದು. || ೧೯ ||

೧೯. ಅಶಕ್ತಿಯು ಅಪರಿಜ್ಞಾನವು, ಅಥವಾ ಕ್ರಮಕೋಪ(ವಾಗುವದು). ಹೀಗೆ ಸರ್ವಪ್ರಕಾರದಿಂದಲೂ ಬುದ್ಧರು ಅಜಾತಿಯನ್ನು ಬೆಳಗಿಸಿದಂತಾಗುವದು.

(ಭಾಷ್ಯ)

೨೪೪. ಸೇಯಮ್ ಅಶಕ್ತಿಃ ಅಪರಿಜ್ಞಾನಮ್ | ತತ್ತ್ವಾವಿವೇಕಃ ಮೂಢತಾ ಇತ್ಯರ್ಥಃ | ಅಥ ವಾ ಯೋಗ್ಯಯಂ ತ್ವಯಾ ಉಕ್ತಃ ಕ್ರಮಃ ಹೇತೋಃ ಫಲಸ್ಯ ಸಿದ್ಧಿಃ ಫಲಾಚ್ಚ ಹೇತೋಃ ಸಿದ್ಧಿಃ ಇತಿ ಇತರೇತರಾಸನ್ಯರ್ಥಲಕ್ಷಣಃ ತಸ್ಯ ಕೋಪಃ ವಿಪರ್ಯಾಸಃ ಅನ್ಯಥಾಭಾವಃ ಸ್ಯಾತ್ ಇತ್ಯಭಿಪ್ರಾಯಃ | ಏವಂ ಹೇತುಫಲಯೋಃ ಕಾರ್ಯಕರಣಭಾವಾನುಪಪತ್ತೇಃ ಅಜಾತಿಃ ಸರ್ವಸ್ಯ ಅನುತ್ಪತ್ತಿಃ ಪರಿಧೀಪಿತಾ ಪ್ರಕಾಶಿತಾ ಅನ್ಯೋನ್ಯದೋಷಂ ಬ್ರುವದ್ಭಿಃ ವಾದಿಭಿಃ ಬುದ್ಧೈಃ ಪಂಡಿತೈಃ ಇತ್ಯರ್ಥಃ ||

(ಭಾಷ್ಯಾರ್ಥ)

ಆ ಈ ಅಶಕ್ತಿಯು ಅಪರಿಜ್ಞಾನವು; ತತ್ತ್ವವನ್ನು ತಿಳಿಯಲಾರದ ಮೂಢತನವು¹ ಎಂದರ್ಥ. ಅಥವಾ ಹೇತುವಿನಿಂದ ಫಲವುಂಟಾಗುತ್ತದೆ, ಫಲದಿಂದ ಹೇತು ಉಂಟಾಗುತ್ತದೆ-ಎಂದು ಒಂದಾದಮೇಲೊಂದು ಸಿದ್ಧಿ ಸುತ್ತದೆ ಎಂದು ನೀನು ಹೇಳಿರುವ ಈ ಕ್ರಮವಿದೆಯಲ್ಲ, ಅದರ ಕೋಪವು ಎಂದರೆ ವಿಪರ್ಯಾಸವು, ಬೇರೆಯಾಗಿ ಬಿಡುವದು (ಎಂಬ ದೋಷ)ವಾಗುವದು² ಎಂದು ಅಭಿಪ್ರಾಯ.

1. ವಾದದಲ್ಲಿ ತಪ್ಪಾಗಿ ತಿಳಿದುಕೊಳ್ಳುವದು. ಎದುರಾಳಿಯು ತನ್ನ ಮತದಲ್ಲಿ ಅರೋಪಿಸಿದ ದೋಷವನ್ನು ಪರಿಹರಿಸಿಕೊಳ್ಳದೆ ಅಥವಾ ಆತನ ಪಕ್ಷವನ್ನು ಖಂಡಿಸದೆ ಆಗುವ ಸೋಲಿಗೆ ನಿಗ್ರಹಸ್ಥಾನವೆಂದು ಹೆಸರು. ಇಲ್ಲಿ ಅಪರಿಜ್ಞಾನವೆಂದರೆ ಪ್ರತಿವಾದಿಯು ಹೇಳಿದ್ದನ್ನು ತಿಳಿದುಕೊಳ್ಳದಿರುವದೆಂಬ ಅಜ್ಞಾನವಲ್ಲ; ಪ್ರತಿವಾದಿಗೆ ಉತ್ತರವನ್ನು ಹೇಳುವದಕ್ಕೆ ತೋಚದೆ ಸುಮ್ಮನಿರುವ ಅಪ್ರತಿಭೆ ಎಂಬ ನಿಗ್ರಹಸ್ಥಾನವಿದು.

2. ಮೊದಲು ಮಾಡಿದ ಪ್ರತಿಜ್ಞೆಯನ್ನು ಬಿಡುವದು ಪ್ರತಿಜ್ಞಾಹಾನಿಯು, ಮೊದಲಿನ ಪ್ರತಿಜ್ಞೆಗೆ ವಿರುದ್ಧವಾಗಿಯೇ ಒಪ್ಪಿಕೊಂಡು ವಾದಿಸುವದಕ್ಕೆ ಹೊರಟರೆ ಅಪಸಿದ್ಧಾಂತವು-

ಹೀಗೆ ಹೇತುಫಲಗಳಿಗೆ ಕಾರ್ಯಕಾರಣಭಾವವು ಹೊಂದುವದಿಲ್ಲವಾದ್ದರಿಂದ, ಅಜಾತಿಯನ್ನೇ ಯಾವದೂ ಹುಟ್ಟುವದಿಲ್ಲನೆಂಬುದನ್ನೇ, ಒಬ್ಬರ (ಸಕ್ಷದಲ್ಲ) ಮತ್ತೊಬ್ಬರು ದೋಷವನ್ನು ಹೇಳುತ್ತಿರುವ(ಈ) ವಾದಿಗಳಾದ ಬುದ್ಧರು, ಪಂಡಿತರು¹ ಬೆಳಗಿಸಿದಂತೆ ತಿಳಿಸಿಕೊಟ್ಟಂತೆ ಆಗುವದು-ಎಂದರ್ಥ.

(ಭಾಷ್ಯ)

೨೪೫. ನನು ಹೇತುಫಲಯೋಃ ಕಾರ್ಯಕಾರಣಭಾವಃ ಇತಿ ಅಸ್ಮಾಭಿಃ ಉಕ್ತಮ್ | ಶಬ್ದಮಾತ್ರಮ್ ಅಶ್ರಿತೃ ಭಲಮಿವಂ ತ್ವಯಾ ಉಕ್ತಮ್ “ಪುತ್ರಾ ಜ್ಞನ್ಮ ಪಿತುರ್ಯಥಾ” (೪-೧೫). “ವಿಷ್ಣಾವಚ್ಚ ಅಸಮ್ಭವಃ” (೪-೧೬) ಇತ್ಯಾದಿ | ನ ಹಿ ಅಸ್ಮಾಭಿಃ ಅಸಿದ್ಧಾತ್ ಹೇತೋಃ ಫಲಸಿದ್ಧಿಃ, ಅಸಿದ್ಧಾದ್ ವಾ ಫಲಾತ್ ಹೇತುಸಿದ್ಧಿಃ ಅಭ್ಯುಪಗತಾ | ಕಿಂ ತರ್ಹಿ ? ಬೀಜಾಜ್ಜ್ವರವತ್ ಕಾರ್ಯ ಕಾರಣಭಾವಃ ಅಭ್ಯುಪಗಮ್ಯತೇ ಇತಿ | ಅತ್ರ ಉಚ್ಯತೇ—

(ಭಾಷ್ಯಾರ್ಥ)

(ಆಕ್ಷೇಪ):—ಹೇತುಫಲಗಳಿಗೆ ಕಾರ್ಯಕಾರಣ(ವಿರುತ್ತದೆ) ಎಂದು ನಾವು ಹೇಳಿದೆವು. ಬರಿಯ ಮಾತನ್ನು ಆಶ್ರಯಿಸಿಕೊಂಡು “ಮಗನಿಂದ ತಂದೆಯ ಜನ್ಮ (ವಾಗುವದು) ಹೇಗೋ (ಹಾಗೆ)” (೪-೧೫), “ಕೋಡುಗಳಂತೆ (ಒಂದಕ್ಕೊಂದಕ್ಕೆ) ಸಂಬಂಧವಿರುವದಿಲ್ಲ” (೪-೧೬) ಎಂದು ಮುಂತಾಗಿ ಭಲವನ್ನು² ಹೇಳಿರುತ್ತೀಯೆ. ಏಕೆಂದರೆ ತಾನೇ ಸಿದ್ಧವಾಗದೆ ಇರುವ ಹೇತುವಿನಿಂದ ಫಲವು ಸಿದ್ಧವಾಗುತ್ತದೆಂದಾ ಗಲಿ ತಾನೇ ಸಿದ್ಧವಾಗದೆ ಇರುವ ಫಲದಿಂದ ಹೇತುವು ಸಿದ್ಧವಾಗುವದೆಂದಾಗಲಿ ನಾವು ಒಪ್ಪಿರುವದಿಲ್ಲ : ಮತ್ತೇನೆಂದರೆ ಬೀಜಾಂಕುರಗಳಂತೆ³ (ಒಂದಕ್ಕೊಂದಕ್ಕೆ) ಕಾರ್ಯಕಾರಣಭಾವವನ್ನು ಒಪ್ಪಿರುತ್ತೀವೆ.

(ಪರಿಹಾರ):—ಇದಕ್ಕೆ (ಉತ್ತರವನ್ನು) ಹೇಳುತ್ತೇವೆ :—

1. ಇದು ಹಾಸ್ಯಗರ್ಭಿತವಿಶೇಷಣ. ತಾವೇ ಪಂಡಿತರೆಂದು ತಿಳಿದುಕೊಂಡಿರುವ ವಾದಿಗಳು ಧರ್ಮದಿಂದ ಶರೀರವು ಬರುತ್ತದೆಯೆಂತಲೂ ಶರೀರದಿಂದ ಧರ್ಮವುಂಟಾಗುವ ದೆಂತಲೂ ಹೇಳುತ್ತಾ ಯಾವದೂ ಹುಟ್ಟುವದೇ ಇಲ್ಲ ಎಂಬ ನಮ್ಮ ಅಜಾತವಾದವನ್ನೇ ಸಿದ್ಧಪಡಿಸಿಕೊಡುತ್ತಿವಾರೆ ಎಂದು ಭಾವ.

2. ಮಾತನ್ನಾಡಿದವನ ಅಭಿಪ್ರಾಯಕ್ಕೆ ವಿರುದ್ಧವಾದ ಮತ್ತೊಂದು ಅಭಿಪ್ರಾಯ ವನ್ನು ಅವನ ಮಾತಿಗೆ ಕಲ್ಪಿಸುವದು ಫಲವು (ನ್ಯಾ. ಸೂ. ೧ ೨ ೧೨).

3. ಹಿಂದೆ ೨೫೭ ಪುಟದ 3 ಬೆನ್ನೆಯಲ್ಲಿ ಹೇಳಿದ ವಿಕಲ್ಪಗಳಲ್ಲಿ ಇದು ಮೂರನೆ ಯದು.

ಬೀಜಾಂಕುರಾಖ್ಯೋ ದೃಷ್ಟಾಂತಃ ಸದಾ ಸಾಧ್ಯಸಮೋ ಹಿ ಸಃ |
 ನ ಹಿ ಸಾಧ್ಯಸಮೋ ಹೇತುಃ ಸಿದ್ಧೌ ಸಾಧ್ಯಸ್ಯ ಯುಜ್ಯತೇ || ೨೦ ||

೨೦. ಬೀಜಾಂಕುರವೆಂಬ ದೃಷ್ಟಾಂತವು (ಇರುವದಲ್ಲ), ಅದು ಯಾವಾಗಲೂ ಸಾಧ್ಯಸಮವೇ. ಸಾಧ್ಯಕ್ಕೆ ಸಮವಾದ ಹೇತು ಸಾಧ್ಯವನ್ನು ಸಿದ್ಧಿಮಾಡುವದಕ್ಕೆ ಉಪಯುಕ್ತವಾಗುವದಿಲ್ಲವಷ್ಟೆ.

(ಭಾಷ್ಯ)

೨೪೬. ಬೀಜಾಂಕುರಾಖ್ಯೋ ದೃಷ್ಟಾಂತಃ ಯಃ ಸಃ ಸಾಧ್ಯೇನ ಸಮಃ ತುಲ್ಯಃ ಮಮ ಇತ್ಯಭಿಪ್ರಾಯಃ | ನನು ಪ್ರತ್ಯಕ್ಷಃ ಕಾರ್ಯಕಾರಣಭಾವಃ ಬೀಜಾಂಕುರಯೋಃ ಅನಾದಿಃ | ನ | ಪೂರ್ವಸ್ಯ ಪೂರ್ವಸ್ಯ ಅಪರವತ್^೨ ಆದಿಮತ್ಪ್ರಾಭುತ್ವಪಗಮಾತ್ | ಯಥಾ ಇದಾನೀಮ್ ಉತ್ಪನ್ನಃ ಅಪರಃ ಅಜ್ಜುರಃ ಬೀಜಾತ್ ಆದಿನಾನ್ ಬೀಜಂ ಚ ಅಪರಮ್ ಅನ್ಯಸ್ಮಾತ್ ಅಜ್ಜುರಾತ್ ಇತಿ ಕ್ರಮೇಣೋತ್ಪನ್ನತ್ವಾತ್ ಆದಿಮತ್ | ಏನಂ ಪೂರ್ವಃ ಪೂರ್ವಃ ಅಜ್ಜುರಃ ಬೀಜಂ ಚ ಪೂರ್ವಂ ಪೂರ್ವಮ್ ಆದಿಮದೇವ ಇತಿ ಪ್ರತ್ಯೇಕಂ ಸರ್ವಸ್ಯ ಬೀಜಾಂಕುರಜಾತಸ್ಯ ಆದಿಮತ್ಪ್ರಾತ್ ಕಸ್ಯಚಿದಪಿ ಅನಾದಿ ತ್ವಾನುಪಪತ್ತಿಃ | ಏನಂ ಹೇತುಫಲಾನಾಮ್ ||

(ಭಾಷ್ಯಾರ್ಥ)

ಬೀಜಾಂಕುರವೆಂಬ ದೃಷ್ಟಾಂತವಿದೆಯಲ್ಲ, ಅದು (ಯಾವಾಗಲೂ ಸಾಧ್ಯ ಸಮವು), ನನ್ನ (ಮತದಲ್ಲಿದ್ದ ಅದೂ) ಸಾಧ್ಯಕ್ಕೆ ಸಮವಾಗಿರುತ್ತದೆ, (ಅದನ್ನು) ಹೋಲುವದಾಗಿದೆ ಎಂದು ಅಭಿಪ್ರಾಯ.

(ಆಕ್ಷೇಪ):—ಬೀಜಾಂಕುರಗಳಿಗೆ ಅನಾದಿಯಾದ ಕಾರ್ಯಕಾರಣಭಾವವಿರುವದು ಪ್ರತ್ಯಕ್ಷವಾಗಿದೆಯಲ್ಲ !

(ಸರಿಹಾರ):—ಹಾಗಲ್ಲ. ಏಕೆಂದರೆ ಮುಂದಿನದಕ್ಕೆ ಹೇಗೋ ಹಾಗೆ ಹಿಂದು ಹಿಂದಿನದಕ್ಕೆ ಆದಿಯಿರುವದೆಂದು (ನೀವು) ಒಪ್ಪಿರುತ್ತೀರಿ. (ಇದರ ವಿವರ): ಈಗ

1. ಇದರ ಮುಂದೆ ' ಸದಾ ಸಾಧ್ಯಸಮಃ ' ಎಂಬ ಮಾತುಗಳು ಬಿಟ್ಟು ಹೋಗಿರಬೇಕೆಂದು ತೋರುತ್ತದೆ.

2. ' ಅಪರಭಾವಾತ್ ' ಎಂಬ ವಾ|| ಕಾ|| ಪಾಠಗಳಿಗಿಂತ ಇದೇ ಮೇಲು.

3. ಸಾಧ್ಯವು ಹೇಗೆ ಇನ್ನೂ ಸಿದ್ಧವಾಗಿಲ್ಲವೋ ಹಾಗೆ ಅದೂ ಸಿದ್ಧವಾಗಿಲ್ಲ-ಎಂದರ್ಥ.

ಬೀಜದಿಂದ ಹುಟ್ಟಿದ (ಅದರ) ಮುಂದಿನ ಮೊಳಕೆಯು ಹೇಗೆ ಆದಿಯುಳ್ಳದ್ದೋ, (ಆ) ಮತ್ತೊಂದು ಮೊಳಕೆಯಿಂದ (ಹುಟ್ಟುವ) (ಅದರ) ಮುಂದಿನ ಬೀಜವೂ ಈ ಕ್ರಮದಿಂದ ಹುಟ್ಟುವದರಿಂದ ಆದಿಯುಳ್ಳದ್ದೋ, ಹಾಗೆಯೇ ಹಿಂದುಹಿಂದಿನ ಮೊಳಕೆಯೂ ಹಿಂದುಹಿಂದಿನ ಬೀಜವೂ ಆದಿಯುಳ್ಳದ್ದೇ (ಆಗಿರುತ್ತದೆ)ಯಾದ್ದರಿಂದ ಬೀಜಾಂಕುರಸಮೂಹವೆಲ್ಲವೂ ಒಂದೊಂದಾಗಿ (ನೋಡಿದರೆ) ಆದಿಯುಳ್ಳದ್ದೇ ಆಗಿರುವದರಿಂದ, ಯಾವದೊಂದೂ ಅನಾದಿಯೆಂಬುದು ಹೊಂದುವಹಾಗಿರುವದಿಲ್ಲ. ಇದರಂತೆಯೇ ಹೇತುಫಲಗಳಿಗೂ (ಅನಾದಿತ್ವವು ಹೊಂದುವಹಾಗಿಲ್ಲ).

(ಭಾಷ್ಯ)

೨೪೨. ಅಥ ಬೀಜಾಂಕುರಸಂತತೇಃ ಅನಾದಿಮತ್ತ್ವಮ್ ಇತಿ ಚೇತ್ | ನ | ಏಕತ್ವಾನುಸಪತ್ತೇಃ | ನ ಹಿ ಬೀಜಾಂಕುರವ್ಯತಿರೇಕೇಣ ಬೀಜಾಂಕುರಸಂತತಿನಾಮ ಏಕಾ ಅಭ್ಯುಪಗಮ್ಯತೇ, ಹೇತುಫಲಸಂತತಿರ್ವಾ ತದನಾದಿತ್ವವಾದಿಭಿಃ | ತಸ್ಮಾತ್ ಸೂಕ್ತಂ ಹೇತೋಃ ಫಲಸ್ಯ ಚ ಅನಾದಿಃ ಕಥಂ ತೈರುಪವರ್ಣ್ಯತೇ ಇತಿ | ತಥಾ ಚ ಅನ್ಯದಸಿ ಅನುಸಪತ್ತೇಃ ನ ಛಲಮ್ ಇತಿ ಅಭಿಪ್ರಾಯಃ ||

(ಭಾಷ್ಯಾರ್ಥ)

(ಅಕ್ಷೇಪ):—ಹಾಗಾದರೆ ಬೀಜಾಂಕುರಗಳ ಪ್ರವಾಹವೇ ಅನಾದಿಯಾಗಿರಬಹುದಲ್ಲ!

(ಸರಿಹಾರ):—ಹಾಗಲ್ಲ. ಏಕೆಂದರೆ ಅದು ಒಂದೆಂಬುದು ಹೊಂದುವದಿಲ್ಲ.

(ಇದರ ವಿವರ): ಬೀಜಾಂಕುರಗಳನ್ನು ಬಿಟ್ಟರೆ ಬೀಜಾಂಕುರಪ್ರವಾಹವೆಂಬುದೊಂದು (ಬೇರೆಯಾಗಿ) ಇದೆಯೆಂದಾಗಲಿ, (ಹೇತುಫಲಗಳನ್ನು ಬಿಟ್ಟು) ಹೇತುಫಲ ಪ್ರವಾಹವೆಂಬುದೊಂದು (ಬೇರೆಯಾಗಿದೆ)ಯೆಂದಾಗಲಿ ಇವು ಅನಾದಿ ಎಂಬವರು ಒಪ್ಪಿರುವದೇ ಇಲ್ಲ. ಆದ್ದರಿಂದ “ ಅವರು ಹೇತುವಿಗೂ ಫಲಕ್ಕೂ ಅನಾದಿತ್ವವನ್ನು ಹೇಳುವದು ಹೇಗೆ ” ? (೪-೧೪) ಎಂದು (ನಾವು) ಹೇಳಿದ್ದು ಸರಿಯೇ. ಇದರಂತೆ ಮಿಕ್ಕದ್ದೂ¹-(ನಾವು ಹೇಳಿದ್ದು ಸರಿಯೇ, ವಾದಿಗಳು ಹೇಳಿದ ದೃಷ್ಟಾಂತವು) ಹೊಂದುವದಿಲ್ಲವಾದ್ದರಿಂದ (ನಾವು ಹೇಳಿದ್ದು) ಛಲವಲ್ಲ ಎಂದು ಅಭಿಪ್ರಾಯ.

1. ಮಗನಿಂದ ತಂದೆಗೆ ಜನ್ಮವಾಗುವಂತೆ, ಎತ್ತಿನ ಕೋಡುಗಳಿಗೆ ಸಂಬಂಧವಿಲ್ಲ ದಿರುವಂತೆ-ಎಂದು ಹೇಳಿದ್ದು.

(ಭಾಷ್ಯ)

೨೪೮. ನ ಚ ಲೋಕೇ ಸಾಧ್ಯಸಮಃ ಹೇತುಃ ಸಾಧ್ಯಸ್ಯ^೧ ಸಿದ್ಧಾ ಸಿದ್ಧಿ ನಿಮಿತ್ತಂ ಯುಜ್ಯತೇ^೨ ಪ್ರಯುಜ್ಯತೇ ಪ್ರಮಾಣಕುಶಲೈಃ ಇತ್ಯರ್ಥಃ | ಹೇತುಃ ಇತಿ ದೃಷ್ಟಾಂತೋತ್ರ ಅಭಿಪ್ರೇರಣಃ | ಗಮಕತ್ವಾತ್ | ಪ್ರಕೃತೋ ಹಿ ದೃಷ್ಟಾಂತಃ ನ ಹೇತುಃ ಇತಿ ||

(ಭಾಷ್ಯಾರ್ಥ)

ಲೋಕದಲ್ಲಿ ಸಾಧ್ಯಕ್ಕೆ ಸಮನಾಗಿರುವ ಹೇತುವು^೪ ಸಾಧ್ಯಸಿದ್ಧಿಯಲ್ಲಿ (ಸಾಧ್ಯವನ್ನು) ಸಿದ್ಧಿಮಾಡುವ ನಿಮಿತ್ತದಿಂದ ಉಪಯುಕ್ತವಾಗುವದಿಲ್ಲ, ಪ್ರಮಾಣ(ವನ್ನು ಉಪಯೋಗಿಸುವದರಲ್ಲಿ) ಜಾಣರಾದವರು (ಅದನ್ನು) ಪ್ರಯೋಗಿಸುವದಿಲ್ಲವಲ್ಲವೆ? ಎಂದು ಅರ್ಥ. ಇಲ್ಲಿ ಹೇತು ಎಂಬ (ಮಾತು) ದೃಷ್ಟಾಂತವನ್ನು ಹೇಳುವ ಅಭಿಪ್ರಾಯದಿಂದ (ಪ್ರಯುಕ್ತವಾಗಿದೆ). ಏಕೆಂದರೆ (ಹೀಗೆಂದು ಸಂದರ್ಭದಿಂದ) ಗೊತ್ತಾಗುತ್ತದೆ. ಹೇಗೆಂದರೆ ಇಲ್ಲಿ ದೃಷ್ಟಾಂತವು ಪ್ರಕೃತವಾಗಿದೆಯೇ ಹೊರತು ಹೇತುವು (ಪ್ರಕೃತವಾಗಿರುವ)ದಿಲ್ಲ^೫. ಆದ್ದರಿಂದ (ಹೇತುವೆಂದರೆ ದೃಷ್ಟಾಂತವೇ).

ಹೇತುಫಲಗಳ ಅಜಾತಿತ್ವಸಿದ್ಧಿ

(ಭಾಷ್ಯ)

೨೪೯. ಕಥಂ ಬುದ್ಧೈಃ ಅಜಾತಿಃ ಪರಿಧೀಸಿತಾ ಇತಿ? ಆಹ—

(ಭಾಷ್ಯಾರ್ಥ)

ಬುದ್ಧರು ಅಜಾತಿಯನ್ನೇ ಬೆಳಗಿದಂತಾಯಿತು (೪-೧೯) (ಎಂದಿರಲ್ಲ, ಅದು ಹೇಗೆ? ಎಂದರೆ ಹೇಳುತ್ತಾರೆ:—

1. 'ಸಾಧ್ಯಸಿದ್ಧಾ' ಎಂಬ ಅ|| ಪಾಠಕ್ಕಿಂತ ಇದೇ ಮೇಲು.
2. ಅ|| ದಲ್ಲಿ ಬಿಟ್ಟುಹೋಗಿದೆ.
3. ದೃಷ್ಟಾಂತದಲ್ಲಿ ಸಾಧ್ಯವು ಸಿದ್ಧವಾಗಿರಬೇಕು. ಆದರೆ ಸಾಧ್ಯವಾದ ಅನಾದಿತ್ವವು ದೃಷ್ಟಾಂತದಲ್ಲಿಯೂ ಇಲ್ಲವಾದ್ದರಿಂದ ಅದು ಸಾಧ್ಯಸಮವು.
4. ಇಲ್ಲಿ ದೃಷ್ಟಾಂತವೆಂದು ಈ ಮಾತಿಗೆ ಅರ್ಥ. ಇದನ್ನು ಮುಂದೆ ಭಾಷ್ಯಕಾರರು ಸ್ಪಷ್ಟಪಡಿಸುವರು.
5. ಪರ್ವತದಲ್ಲಿ ಬೆಂಕಿಯಿದೆ, ಏಕೆಂದರೆ ಅದರಲ್ಲಿ ಅಡಿಗೆಯ ಮನೆಯಲ್ಲಿರುವಂತೆಯೇ ಹೋಗಿಬಿಡು-ಎಂಬ ನ್ಯಾಯದಲ್ಲಿ ಹೋಗಿಯೆಂಬುದು ಹೇತು, ಅಡಿಗೆಯ ಮನೆಯು ದೃಷ್ಟಾಂತವು; ಹೀಗೆಯೇ ಹೇತುಫಲಗಳು ಅನಾದಿ ಎಂಬಲ್ಲಿ ಬೀಜಾಂಕುರದಂತೆ ಎಂಬುದೂ ದೃಷ್ಟಾಂತವು, ಹೇತುವಲ್ಲ.

ಪೂರ್ವಾಪರಾಪರಿಜ್ಞಾನಮಜಾತೇಃ ಪರಿದೀಪಕಮ್ |

ಜಾಯಮಾನಾದ್ಧಿವೈ ಧರ್ಮಾತ್ ಕಥಂ ಪೂರ್ವಂ ನ ಗೃಹ್ಯತೇ ||೨೧||

೨೧. ಮೊದಲು, ಆಮೇಲಿನದು-(ಇವನ್ನು) ಅರಿಯದಿರುವುದು ಅಜಾತಿಯನ್ನು ಬೆಳಗಿತೋರಿಸುವುದು. ಏಕೆಂದರೆ ಹುಟ್ಟುವ ಧರ್ಮಕ್ಕಿಂತ ಮೊದಲು (ಇಂಥದ್ದೆಂದು) ತಿಳಿಯದೆ ಇರುವುದು ಹೇಗೆ?

(ಭಾಷ್ಯ)

೨೫೦. ಯದೇತತ್ ಹೇತುಫಲಯೋಃ ಪೂರ್ವಾಪರಾಪರಿಜ್ಞಾನಂ ತಚ್ಚೈತತ್ ಅಜಾತೇಃ ಪರಿದೀಪನಮ್ ಅವಬೋಧಕಮ್ ಇತ್ಯರ್ಥಃ|ಜಾಯಮಾನೋ ಹಿ ಜೇತ್¹ ಧರ್ಮಃ ಗೃಹ್ಯತೇ ಕಥಂ ತಸ್ಮಾತ್ ಪೂರ್ವಂ ಕಾರಣಂ ನ ಗೃಹ್ಯತೇ? ಅವಶ್ಯಂ ಹಿ ಜಾಯಮಾನಸ್ಯ ಗ್ರಹೀತ್ಯ ತಜ್ಜನಕಂ ಗ್ರಹೀತವ್ಯಮ್ | ಜನ್ಯ ಜನಕಯೋಃ ಸಮ್ಭವಸ್ಯ ಅನಪೇತತ್ವಾತ್ | ತಸ್ಮಾತ್ ಅಜಾತಿಪರಿದೀಪಕಂ ತತ್ ಇತ್ಯರ್ಥಃ ||

(ಭಾಷ್ಯಾರ್ಥ)

(ಹೀಗೆ) ಹೇತುಫಲಗಳಲ್ಲಿ (ಯಾವದು) ಮೊದಲು, (ಯಾವದು) ಆಮೇಲೆ ಎಂಬುದನ್ನು ಅರಿಯದಿರುವುದುಂಟಲ್ಲ, ಆ ಇದೂ ಅಜಾತಿಯನ್ನು ಬೆಳಗಿ ತೋರಿಸ ತಕ್ಕದ್ದು, ತಿಳಿಯಪಡಿಸತಕ್ಕದ್ದು² ಎಂದರ್ಥ. ಏಕೆಂದರೆ ಹುಟ್ಟುವ ವಸ್ತುವು ತಿಳಿಯ ಬರುವುದಾದರೆ, ಅದಕ್ಕಿಂತ ಮೊದಲು (ಇರುವ) ಕಾರಣವು ಏಕೆ ತಿಳಿಯಬರುವದಿಲ್ಲ? ಹುಟ್ಟುವ (ವಸ್ತುವನ್ನು) ಅರಿಯುವವನು ಅವಶ್ಯವಾಗಿ ಅದನ್ನು ಹುಟ್ಟಿಸುವ (ಕಾರಣವನ್ನು) ಅರಿಯಲೇ ಬೇಕು; ಏಕೆಂದರೆ ಹುಟ್ಟುವ (ಕಾರ್ಯ), ಹುಟ್ಟಿಸುವ (ಕಾರಣ)-ಇನೆರಡಕ್ಕೂ ಇರುವ ಸಂಬಂಧವು ಎಂದಿಗೂ ಹೋಗಲಾರದು³. ಆದ್ದರಿಂದ ಇದು ಅಜಾತಿಯನ್ನು ಬೆಳಗಿತೋರಿಸತಕ್ಕದ್ದು ಎಂದರ್ಥ.

1. “ ಚ ” ಅ|| “ ವೈ ” ಮೈ||-ಎಂಬ ಪಾಠಗಳಿಗಿಂತ ಇದೇ ಮೇಲು.

2. ಹುಟ್ಟುವ ಹೇತುಫಲಗಳನ್ನು ಬಲ್ಲವರು ಇಂಥದ್ದರಿಂದ ಅವು ಹುಟ್ಟುವವೆಂಬುದನ್ನು ಬಲ್ಲವರಾಗಿರಬೇಕು; ಆದರೆ ಅದನ್ನರಿಯುವೆಂಬುದರಿಂದ ಹುಟ್ಟನ್ನೇ ಅರಿಯುವೆಂಬುದು ಅವರು ಒಪ್ಪಿದಂತೆ ಆಯಿತು.

3 ಕಾರ್ಯಕಾರಣಗಳಿಗೆ ನಿತ್ಯಸಂಬಂಧವಿದೆ ಎನ್ನುವವರು ಕಾರಣವು ಯಾವದ್ದು ಎಂಬುದನ್ನು ಗೊತ್ತುಪಡಿಸಬೇಕು. ಆದರೆ ಹೇತುಫಲಗಳಲ್ಲಿ ಯಾವದು ಮೊದಲೆಂಬುದನ್ನು ಗೊತ್ತುಪಡಿಸಲಾರದೆ ಇರುವುದರಿಂದ ಅವು ಹುಟ್ಟುವದಿಲ್ಲವೆಂದೇ ಒಪ್ಪಿಕೊಂಡಂತಾಯಿತೆಂದು ಭಾವ.

(ಭಾಷ್ಯ)

೨೫೧. ಇತಶ್ಚ ನ ಜಾಯತೇ ಕಿಂಚಿತ್—

(ಭಾಷ್ಯಾರ್ಥ)

ಈ (ಕಾರಣ)ದಿಂದಲೂ ಯಾವ (ವಸ್ತುವೂ) ಹುಟ್ಟುವದಿಲ್ಲ:—

ಸ್ವತೋ ವಾ ಪರತೋ ವಾಪಿ ನ ಕಿಂಚಿದ್ವಸ್ತು ಜಾಯತೇ |
ಸದಸತ್ಸದಸದ್ವಾಪಿ ನ ಕಿಂಚಿದ್ವಸ್ತು ಜಾಯತೇ || ೨೨ ||

೨೨. ತನ್ನಿಂದಲೇ ಆಗಲಿ ಮತ್ತೊಂದರಿಂದಲಾಗಲಿ, ಯಾವದೊಂದು ವಸ್ತುವೂ ಹುಟ್ಟುವದಿಲ್ಲ. ಇರುವದಾಗಲಿ, ಇಲ್ಲದ್ದಾಗಲಿ, ಇದ್ದೂ ಇಲ್ಲದ್ದಾಗಲಿ ಯಾವ ವಸ್ತುವೂ ಹುಟ್ಟುವದಿಲ್ಲ.

(ಭಾಷ್ಯ)

೨೫೨. ಯತ್ ಜಾಯನಾನಂ ವಸ್ತು ಸ್ವತಃ ಪರತಃ ಉಭಯತೋ ವಾ ; ಸತ್, ಅಸತ್, ಸದಸದ್ ವಾ ಜಾಯತೇ | ನ ತಸ್ಯ ಕೇನಾಪಿ ಪ್ರಕಾರೇಣ ಜನ್ಮ ಸಮ್ಭವತಿ | ನ ತಾನತ್ ಸ್ವಯಮೇವ ಅಪರಿನಿಷ್ಪನ್ನಾತ್ ಸ್ವತಃ ಸ್ವರೂಪಾತ್ ಸ್ವಯಮೇವ ಜಾಯತೇ | ಯಥಾ ಘಟಸ್ತಸ್ಮಾದೇವ ಘಟಾತ್ | ನಾಪಿ ಪರತಃ ಅನ್ಯಸ್ಮಾತ್ ಅನ್ಯಃ | ಯಥಾ ಘಟಾತ್ ಪಟಃ ಪಟಾತ್ ಪಟಾನ್ತರಮ್ | ತಥಾ ನೋಭಯತಃ | ವಿರೋಧಾತ್ | ಯಥಾ ಘಟಪಟಾಭ್ಯಾಂ ಘಟಃ ಪಟೋ ವಾ ನ ಜಾಯತೇ | ನನು ಮೃದೋ ಘಟೋ ಜಾಯತೇ ಪಿತುಶ್ಚ ಪುತ್ರಃ | ಸತ್ಯಮ್ | ಅಸ್ತಿ ಜಾಯತೇ ಇತಿ ಪ್ರತ್ಯಯಃ ಶಬ್ದಶ್ಚ ಮೂಢಾನಾಮ್ | ತಾನೇವ ಶಬ್ದಪ್ರತ್ಯಯೌ ವಿವೇಕಿಭಿಃ ಪರೀಕ್ಷ್ಯತೇ ಕಿಂ ಸತ್ಯಮೇವ ತೌ ಉತ ಮೃಷಾ ಇತಿ | ಯಾವತಾ ಪರೀಕ್ಷ್ಯಮಾಣಂ^೨ ಶಬ್ದಪ್ರತ್ಯಯವಿಷಯಂ ವಸ್ತು ಘಟಪುತಾದಿಲಕ್ಷಣಂ ಶಬ್ದ ಮಾತ್ರಮೇವ ತತ್^೩ | “ವಾಚಾರಮ್ಭಣಮ್” (ಛಾಂ. ೬-೪-೪೧) ಇತಿ ಶ್ರುತೇಃ ||

(ಭಾಷ್ಯಾರ್ಥ)

ನಿಕೆಂದರೆ ಹುಟ್ಟುವ ವಸ್ತು ತಾನೇ, ಮತ್ತೊಂದರಿಂದ, ಅಥವಾ ಎರಡರಿಂದಲೂ (ಹುಟ್ಟುತ್ತದೆ); ಇರುವದು, ಇಲ್ಲದ್ದು, ಅಥವಾ ಇದ್ದೂ ಇಲ್ಲದ್ದು ಹುಟ್ಟುತ್ತದೆ

1. ಇಲ್ಲಿ ಅಚ್ಚಿನ ಪುಸ್ತಕಗಳಲ್ಲಿರುವ 'ನ' ಎಂಬುದನ್ನು ಬಿಟ್ಟುಬಿಟ್ಟಿದೆವೆ.
2. “ಪರೀಕ್ಷ್ಯಮಾಣೇ” ಎಂಬ ಪಾಠಕ್ಕಿಂತ ಇದೇ ಮೇಲು.
- 3: ಈ ಮಾತು ಇಲ್ಲದಿದ್ದರೂ ಸಾಗುತ್ತದೆ.

(ಎನ್ನ ಬೇಕು). (ಆದರೆ) ಅದಕ್ಕೆ (ಈ) ಯಾವ ಬಗೆಯಿಂದಲೂ ಹುಟ್ಟುವಿಕೆಯು ಆಗುವಂತಿಲ್ಲ.

(ಹೇಗೆಂದರೆ), ಮೊದಲನೆಯದಾಗಿ ತಾನೇ ಸಿದ್ಧವಾಗದಿರುವ ತನ್ನ ಸ್ವರೂಪ ದಿಂದ ತಾನೇ ಹುಟ್ಟುವದಿಲ್ಲ ; ಉದಾಹರಣೆಗೆ (ಒಂದು) ಗಡಿಗೆಯು ಅದೇ ಗಡಿಗೆ ಯಿಂದ (ಹುಟ್ಟುವದಿಲ್ಲ). ಮತ್ತೊಂದರಿಂದ, ಇನ್ನೊಂದು ವಸ್ತುವಿನಿಂದ (ಅದಕ್ಕಿಂತ) ಬೇರೆಯಾದ (ಮತ್ತೊಂದು ವಸ್ತು ಹುಟ್ಟುವ)ದಿಲ್ಲ, ಹೇಗೆಂದರೆ ಗಡಿಗೆಯಿಂದ ಬಟ್ಟೆ, ಬಟ್ಟೆಯಿಂದ ಮತ್ತೊಂದು ಬಟ್ಟೆ (ಹುಟ್ಟಲಾರದು). ಇದರಂತೆ (ತನ್ನಿಂದ, ಮತ್ತೊಂದರಿಂದ-ಹೀಗೆ) ಎರಡರಿಂದಲೂ (ಹುಟ್ಟಿ)ಲಾರದು ; ಏಕೆಂದರೆ ಇದು ವಿರುದ್ಧವಾಗಿರುತ್ತದೆ. ಉದಾಹರಣೆಗೆ ಗಡಿಗೆ ಬಟ್ಟೆ-(ಈ ಎರಡ)ರಿಂದ ಗಡಿಗೆಯಾ ಗಲಿ ಬಟ್ಟೆಯಾಗಲಿ ಹುಟ್ಟಲಾರದು.

(ಆಕ್ಷೇಪ):—ಮಣ್ಣಿನಿಂದ ಗಡಿಗೆಯು ಹುಟ್ಟುವದಲ್ಲ ! ತಂದೆಯಿಂದ ಮಗನೂ (ಹುಟ್ಟುವನಲ್ಲ?)

(ಪರಿಹಾರ):—ನಿಜ. ಹುಟ್ಟುತ್ತದೆ ಎಂಬ ಪ್ರತ್ಯಯವೂ ಮಾತೂ ಮೂಢರಲ್ಲಿರುತ್ತದೆ. (ಆದರೆ) ಈ ಶಬ್ದಪ್ರತ್ಯಯಗಳನ್ನೇ “ಇವೇನು ಸತ್ಯವೋ, ಅಥವಾ ಮಿಥ್ಯೆಯೋ ?” ಎಂದು ವಿವೇಕಿಗಳು ಪರೀಕ್ಷಿಸುತ್ತಾರೆ. ಏಕೆಂದರೆ (ಹಾಗೆ) ಪರೀಕ್ಷೆ ಮಾಡಿದರೆ, (ಈ) ಶಬ್ದಪ್ರತ್ಯಯಗಳಿಗೆ ವಿಷಯವಾಗಿರುವ ಗಡಿಗೆ, ಮಗ-ಮುಂತಾದ ರೂಪದ ವಸ್ತು ಒರಿಯ ಮಾತಾಗಿರುತ್ತದೆ. “(ಕಾರ್ಯವು) ಮಾತಿನಿಂದಾದದ್ದು” (ಛಾಂ. ೬-೪-೧) ಎಂಬ ಶ್ರುತಿಯಿಂದ (ಇದು ಸಿದ್ಧವಾಗುತ್ತದೆ).

1. ಈ ಆರು ವಿಕಲ್ಪಗಳನ್ನು ಬಿಟ್ಟರೆ ಹುಟ್ಟುವ ವಸ್ತುವಿಗೆ ಮತ್ತೆಯಾವ ಪ್ರಕಾರವೂ ಇರಲಾರದು.

2. ಪ್ರತ್ಯಕ್ಷವಾಗಿ ಸಿದ್ಧವಾಗಿರುವದನ್ನು ಯುಕ್ತಿಯಿಂದ ಅಲ್ಲಗಳೆಯಬಹುದೆ ? ಎಂದು ಪ್ರಶ್ನೆ.

3. ಮೂಢರ ಪ್ರತ್ಯಕ್ಷವು ಪ್ರತ್ಯಕ್ಷಭಾಸವು ; ಪರೀಕ್ಷಿತಪ್ರತ್ಯಕ್ಷವೇ ಪ್ರಮಾಣವಾಗಿರುವದರಿಂದ ಅದನ್ನು ಪರೀಕ್ಷಿಸುವದಕ್ಕೇ ಇಲ್ಲಿ ವಿಕಲ್ಪವನ್ನು ಮಾಡಿರುತ್ತದೆ ಎಂದು ಸಿದ್ಧಾಂತಿಯ ಅಶಯ.

4. ಕಾರ್ಯವೆಂಬುದು ಬರಿಯ ಮಾತೇ ಹೊರತು ಕಾರಣಕ್ಕಿಂತ ವ್ಯತಿರಿಕ್ತವಾಗಿ ಅದು ಇರುವದೇ ಇಲ್ಲ ಎಂಬ ಅನುಭವವಿದೆ ; ಹಾಗೆಂದೇ ಶ್ರುತಿಯು ಹೇಳುತ್ತದೆ. ಶ್ರುತಿಯುಕ್ತಾನುಭವಗಳಿಂದ ಪ್ರತ್ಯಕ್ಷಭಾಸವನ್ನು ತಳ್ಳಿಹಾಕುವದು ಯುಕ್ತವೇ ಆಗಿದೆ ಎಂದು ಭಾವ.

(ಭಾಷ್ಯ)

೨೫೩. ಸಚ್ಚೇತ್ ನ ಜಾಯತೇ | ಸತ್ತ್ವತ್ | ಮೃತ್ವಿತ್ರಾದಿವತ್ | ಯದಿ ಅಸತ್, ತಥಾಸಿ ನ ಜಾಯತೇ | ಅಸತ್ತ್ವದೇವ, ಶಶವಿಷಾಣಾದಿವತ್ | ಅಥ ಸದಸತ್, ತಥಾಸಿ ನ ಜಾಯತೇ | ವಿರುದ್ಧಸ್ಯ ಏಕಸ್ಯ ಅಸಮ್ಭವಾತ್ | ಅತಃ ನ ಕಿಂಚಿತ್ ವಸ್ತು ಜಾಯತೇ ಇತಿ ಸಿದ್ಧಮ್ | ಯೇಷಾಂ ಪುನಃ ಜನಿರೇವ ಜಾಯತೇ ಇತಿ ಕ್ರಿಯಾಕಾರಕಫಲೈಕತ್ವಮ್ ಅಭ್ಯುಪಗಮ್ಯತೇ, ಕ್ಷಣಿಕತ್ವಂ ಚ ವಸ್ತುನಃ, ತೇ ದೂರತ ಏವ ನ್ಯಾಯಾಪೇತಾಃ | 'ಇದಮ್ ಇತ್ಥಮ್' ಇತಿ ಅವಧಾರಣ ಕ್ಷಣಾಂತರಾನವಸ್ಥಾನಾತ್, ಅನನುಭೂತಸ್ಯ ಸ್ಮೃತ್ಯನುಪಪತ್ತೇಶ್ಚ ||

(ಭಾಷ್ಯಾರ್ಥ)

(ಅದು) ಇರುವದಾದರೆ ಹುಟ್ಟುವದಿಲ್ಲ ; ಏಕೆಂದರೆ ಮಣ್ಣು, ತಂದೆ-ನೋಡಲಾದದ್ದರಂತೆ (ಅದು) ಸತ್ತಾಗಿದೆ. ಅದು ಇಲ್ಲ ಎಂದರೆ, ಹಾಗೂ ಹುಟ್ಟುವದಿಲ್ಲ ; ಏಕೆಂದರೆ ನೋಲದಕೊಂಬು ಮುಂತಾದದ್ದರಂತೆ ಅಸತ್ತಾಗಿರುತ್ತದೆ. ಹಾಗಿಲ್ಲದೆ ಅದು ಇದ್ದೂ ಇಲ್ಲದ್ದೂ (ಎನ್ನುವದಾದರೆ) ಹಾಗೂ ಹುಟ್ಟುವದಿಲ್ಲ ; ಏಕೆಂದರೆ (ಹೀಗೆ) ವಿರುದ್ಧವಾಗಿರುವ (ಧರ್ಮಗಳುಳ್ಳ) ಒಂದು (ವಸ್ತು ಇರುವದೆಂಬುದೇ) ಆಗುವ ಹಾಗಿಲ್ಲ. ಆದ್ದರಿಂದ ಯಾವ ವಸ್ತುವೂ ಹುಟ್ಟುವದಿಲ್ಲವೆಂದು ಸಿದ್ಧವಾಯಿತು.

1. ಸತ್ತಾಗಿರುವ ಹೆಣ್ಣಿನೇ ಮುಂತಾದವುಗಳಿಗೆ ಮೂಯೆಯಿಂದ ಜನ್ಮವುಂಟಾಗಬಹುದೆಂಬುದನ್ನು ೩-೨೭ ರಲ್ಲಿ ಹೇಳಿರುವದಕ್ಕೆ ಇದು ವಿರುದ್ಧವಲ್ಲ ; ಏಕೆಂದರೆ ಸದ್ವಸ್ತುವಿಗೆ ನಿಜವಾಗಿ ಜನ್ಮವಿಲ್ಲವೆಂದು ಹೇಳುವದೇ ಪ್ರಕರಣದ ಉದ್ದೇಶವು. ಹುಟ್ಟುವದೆಂದರೆ ಸ್ವರೂಪವನ್ನು ಪಡೆಯುವದು ; ಸ್ವರೂಪವು ನೋಡಲೇ ಇದ್ದರೆ, ಇದ್ದದ್ದನ್ನು ಮತ್ತೆ ಪಡೆಯುವದೆಂದರೆ ಅರ್ಥವಿಲ್ಲ ಎಂದು ಭಾವ.

2. ೩-೨೮ನ್ನು ನೋಡಿ.

3. ವಸ್ತುವೇ ಇಲ್ಲದ ಮೇಲೆ ಅದಕ್ಕೆ ಜನ್ಮವಿರಬಹುದೆಂಬ ಶಂಕೆಯುಂಟಾಗಲು ಕಾರಣವೇ ಇರುವದಿಲ್ಲ.

4. ಸತ್ತು, ಅಸತ್ತು, ಅಥವಾ ಸದಸತ್ತು ಆಗಿರುವ ವಸ್ತುವಿಗೆ ತನ್ನಿಂದ, ಮತ್ತೊಂದರಿಂದ ಅಥವಾ ಈ ಎರಡೂ ಸೇರಿದ ವಸ್ತುವಿನಿಂದ ಜನ್ಮವಿಲ್ಲ ಎಂದು ತೋರಿಸಿಕೊಟ್ಟಿರುವದರಿಂದ.

ಇನ್ನು ಯಾರ (ಮತದಲ್ಲಿ) ಹುಟ್ಟುವದೆಂಬ ಕ್ರಿಯೆಯೇ ಹುಟ್ಟುವದೆಂದು ಕ್ರಿಯೆ, ಕಾರಕ, ಫಲ-ಇವುಗಳ ಐಕ್ಯವನ್ನು ಒಪ್ಪಿರುತ್ತದೆಯೋ, ಆ (ಬೌದ್ಧರಂತೂ ನ್ಯಾಯವನ್ನು ಬಿಟ್ಟು ದೂರವಾಗಿಯೇ ಹೋಗಿರುತ್ತಾರೆ. ಏಕೆಂದರೆ 'ಇದು ಹೀಗೆ (ಇದೆ)' ಎಂದು ನಿಶ್ಚಯಿಸುವ ಕ್ಷಣವನ್ನು ಬಿಟ್ಟು (ಮತ್ತೊಂದು) ಕ್ಷಣವೂ ನಿಲ್ಲುವದಿಲ್ಲ¹. ಅನುಭವಿಸದೆ ಇರುವ ವಸ್ತುವನ್ನು ನೆನಪಿಗೆ ತಂದುಕೊಳ್ಳುವದಕ್ಕೂ ಆಗುವದಿಲ್ಲ².

(ಭಾಷ್ಯ)

೨೫೪. ಕೆಂಚ ಹೇತುಫಲಯೋಃ ಅನಾದಿತ್ವಮ್ ಅಭ್ಯುಪಗಚ್ಛತಾ ತ್ವಯಾ ಬಲಾತ್ ಹೇತುಫಲಯೋಃ ಅಜನ್ಮೈವ ಅಭ್ಯುಪಗತಂ ಸ್ಯಾತ್ | ತತ್ ಕಥಮ್ ?

(ಭಾಷ್ಯಾರ್ಥ)

ಇದಲ್ಲದೆ ಹೇತುಫಲಗಳು ಅನಾದಿ ಎಂದು ಒಪ್ಪಿರುವ ನೀನು ಹೇತುಫಲಗಳಿಗೆ ಹುಟ್ಟುವಿಕೆಯಿಲ್ಲವೆಂದೇ ಬಲಾತ್ಪಾರದಿಂದ ಒಪ್ಪಿದಂತೆ ಆಗುವದು. ಅದು ಹೇಗೆ ? ಎಂದರೆ—

ಹೇತುರ್ನ ಜಾಯತೇನಾದೇಃ ಫಲಂ ಚಾಪಿ ಸ್ವಭಾವತಃ |

ಆದಿರ್ನ ವಿದ್ಯತೇ ಯಸ್ಯ ತಸ್ಯ ಹ್ಯಾದಿರ್ನ ವಿದ್ಯತೇ || ೨೩ ||

೨೩. ಅನಾದಿಯಾದ (ಫಲ)ದಿಂದ ಹೇತು ಹುಟ್ಟುವದಿಲ್ಲ, ಫಲವು ಕೂಡ ಸ್ವಭಾವದಿಂದ (ಬೀಗೆಯೇ ಹುಟ್ಟಲಾರದು). ಏಕೆಂದರೆ ಯಾವದಕ್ಕೆ ಆದಿಯಿರುವದಿಲ್ಲವೋ ಅದಕ್ಕೆ ಆದಿಯಿರುವದೇ ಇಲ್ಲ.

1. ಕ್ರಿಯೆ, ಕಾರಕ, ಫಲ-ಮೂರೂ ಒಂದೇ ಕ್ಷಣದಲ್ಲಿರಲಾರವೆಂಬುದು ಅನುಭವ ಸಿದ್ಧ. ಬೇರೆಬೇರೆಯ ಕ್ಷಣದಲ್ಲಿ ಒಂದೇ ವಸ್ತು ಇರುವದಿಲ್ಲ ಎಂಬುದು ಬೌದ್ಧರ ಅಂಗೀಕಾರವಾಗಿರುವದರಿಂದ ಈ ಕ್ರಿಯೆಗೆ ಈ ಫಲ ಎಂದು ಗೊತ್ತುಪಡಿಸುವದಕ್ಕೆ ಆಗುವಂತಿಲ್ಲ-ಎಂದು ಭಾವ.

2. ಎರಡು ಕ್ಷಣಕ್ಕೆ ಸಂಬಂಧಪಟ್ಟ ಒಂದೇ ವಸ್ತುವನ್ನು ಕ್ಷಣಕವಾದಿಗಳು ಒಪ್ಪುವ ದಿಲ್ಲವಾದ್ದರಿಂದ ಸ್ಮೃತಿಯು ಹೇಗೆ ಆಗುವದೆಂಬುದನ್ನು ಆ ವಾದಿಗಳು ತಿಳಿಸಿ ಹೇಳಲಾರರು-ಎಂದು ಭಾವ.

3. ನಾ||ದಲ್ಲಿಲ್ಲ.

(ಭಾಷ್ಯ)

೨೫೫. ಅನಾದೇಃ ಆದಿರಹಿತಾತ್ ಫಲಾತ್ ಹೇತುಃ ನ ಜಾಯತೇ | ನ ಹಿ ಅನುತ್ಪನ್ನಾತ್ ಅನಾದೇಃ ಫಲಾತ್ ಹೇತೋಃ ಜನ್ಮ ಇಷ್ಯತೇ ತ್ವಯಾ ಫಲಂ ಚಾಪಿ ಆದಿರಹಿತಾತ್ ಅನಾದೇಃ ಹೇತೋಃ ಅಜಾತ್ ಸ್ವಭಾವತ ಏವ ನಿರ್ನಿಮಿತ್ತಂ ಜಾಯತೇ ಇತಿ ನ ಅಭ್ಯುಪಗಮ್ಯತೇ | ತಸ್ಮಾತ್ ಅನಾದಿತ್ವಮ್ ಅಭ್ಯುಪಗಚ್ಛತಾ ತ್ವಯಾ ಹೇತುಫಲಯೋಃ ಅಜನ್ಮೈವ ಅಭ್ಯುಪಗಮ್ಯತೇ | ಯಸ್ಮಾತ್ ಆದಿಃ ಕಾರಣಂ ನ ವಿದ್ಯತೇ ಯಸ್ಯ ಲೋಕೇ ತಸ್ಯ ಹಿ ಆದಿಃ ಪೂರ್ವೋಕ್ತಾ ಜಾತಿಃ ನ ವಿದ್ಯತೇ | ಕಾರಣವತ ಏವ ಹಿ ಆದಿಃ ಅಭ್ಯುಪಗಮ್ಯತೇ ನ ಅಕಾರಣವತಃ ||

(ಭಾಷ್ಯಾರ್ಥ)

ಅನಾದಿಯಾದ, ಆದಿಯಿಲ್ಲದ ಫಲದಿಂದ ಹೇತುವು ಹುಟ್ಟಲಾರದು. ಏಕೆಂದರೆ (ತಾನು) ಹುಟ್ಟದೆ ಅನಾದಿಯಾಗಿರುವ ಫಲದಿಂದ ಹೇತುವಿಗೆ ಜನ್ಮ (ವಾಗುವದೆಂದು) ನೀನು ಒಪ್ಪುವದಿಲ್ಲ. (ಇದರಂತೆ) ಫಲವುಕೂಡ ಆದಿಯಿಲ್ಲದೆ ಅನಾದಿಯಾಗಿರುವ ಅಜನಾಗಿರುವ ದೇತುವಿನಿಂದ ಸ್ವಭಾವದಿಂದಲೇ ಯಾವ ನಿಮಿತ್ತವೂ ಇಲ್ಲದೆ ಹುಟ್ಟುತ್ತದೆಯೆಂದೂ (ನೀನು) ಒಪ್ಪುವದಿಲ್ಲ. ಆದ್ದರಿಂದ (ಇವು ಹೀಗೆ) ಅನಾದಿಯೆಂದು ಒಪ್ಪಿರುವ ನೀನು ಹೇತುಫಲಗಳಿಗೆ ಹುಟ್ಟು ಇಲ್ಲವೆಂದೇ ಒಪ್ಪಿದಂತಾಯಿತು. ಏಕೆಂದರೆ ಲೋಕದಲ್ಲಿ ಯಾವದಕ್ಕೆ ಆದಿಯಿಲ್ಲವೋ ಕಾರಣವಿರುವದಿಲ್ಲವೋ, ಅದಕ್ಕೆ ಆದಿಯಿರುವದಿಲ್ಲ, ಹಿಂದೆ ಹೇಳಿದ ಜಾತಿಯು ಇರುವದಿಲ್ಲ. ಕಾರಣವುಳ್ಳದ್ದಕ್ಕೇ, ಹುಟ್ಟುವಿಕೆಯನ್ನು ಒಪ್ಪುತ್ತಾರೆಯೇ ಹೊರತು ಕಾರಣವಿಲ್ಲದ್ದಕ್ಕೆ (ಯಾರೂ ಹುಟ್ಟನ್ನು ಒಪ್ಪುವದಿಲ್ಲ).

ಚಿತ್ತಕ್ಕಿಂತ ಬೇರೆಯಾದ ವಿಷಯವಿಲ್ಲ

(ಭಾಷ್ಯ)

೨೫೬. ಉಕ್ತಸ್ಯೈವ ಅರ್ಥಸ್ಯ ದೃಢೀಕರಣಚಿಕೀರ್ಷಯಾ ಪುನರಾಕ್ಷಿಪತಿ-

1. ಈ. ವಾ|| ಪಾಠವೇ ಮೂಲಾನುಸಾರಿ.

2. ಹೇತುವೂ ಫಲವೂ ಅನಾದಿಯಾಗಿರುವವು ಎಂದು ಹೇಳುವವನು ಅವು ಹುಟ್ಟುವದಿಲ್ಲವೆಂದು ಹೇಳಿದಂತಾಗುವದು. ಏಕೆಂದರೆ ಶರೀರವೆಂಬ ಫಲವು ಅನಾದಿಯಾಗಿ ಇದ್ದು ಕೊಂಡಿದ್ದರೆ ಅದರಿಂದ ಯಾವ ವಿಶೇಷನಿಮಿತ್ತವೂ ಇಲ್ಲದೆ ಧರ್ಮಾಧರ್ಮಗಳು ಹುಟ್ಟುವದಕ್ಕೆ ಕಾರಣವಿಲ್ಲ. ಇದರಂತೆ ಅನಾದಿಯಾದ ಹೇತುವಿನಿಂದ ಶರೀರವು ಹುಟ್ಟುವದಕ್ಕೂ ನಿಮಿತ್ತವಿಲ್ಲ-ಎಂದು ಭಾವ. ಇದು ಭಾಷ್ಯಾನುಸಾರವಾಗಿ ಕಾರಿಕೆಗೆ ಅರ್ಥ. "ಹೇತುಃ ನ ಜಾಯತೇ | ಅನಾದೇಃ=ಅನಾದಿತ್ವಾತ್" ಎಂದು ಅನ್ವಯಿಸಿದರೆ ಹೇತುವು ಅನಾದಿಯಾಗಿರುವದರಿಂದ ಹುಟ್ಟುವದಿಲ್ಲ ಎಂದೂ ಮೂಲಕ್ಕೆ ಅರ್ಥವನ್ನು ಮಾಡಬಹುದಾಗುವದು.

(ಭಾಷ್ಯಾರ್ಥ)

ಹಿಂದೆ ಹೇಳಿದ ವಿಷಯವನ್ನೇ ದೃಢಪಡಿಸಬೇಕೆಂಬ ಇಚ್ಛೆಯಿಂದ ಮತ್ತೆ ಆಕ್ಷೇಪವನ್ನು ಮಾಡುತ್ತಾರೆ :-

**ಪ್ರಜ್ಞಪ್ತೇಃ ಸನಿಮಿತ್ತತ್ವಮನ್ಯಥಾ ದ್ವಯನಾಶತಃ |
ಸಂಕ್ಷೇಪಸೂತ್ರಪಲಬ್ಧೀಶ್ಚ ಪರತನ್ಮಾಸ್ತಿತಾ ಮತಾ || ೨೪ ||**

೨೪. ಪ್ರಜ್ಞಪ್ತಿಗೆ ಸನಿಮಿತ್ತತ್ವವಿದೆ ; ಏಕೆಂದರೆ ಹಾಗಲ್ಲದಿದ್ದರೆ ದ್ವಯನಾಶವಾಗುವದು. ಸಂಕ್ಷೇಪವು ಕಂಡುಬರುವದರಿಂದಲೂ ಪರತನ್ಮವು ಇರಬೇಕೆಂದು (ನಮ್ಮ) ಮತವಾಗಿದೆ.

(ಭಾಷ್ಯ)

೨೩೨. ಪ್ರಜ್ಞಾನಂ ಪ್ರಜ್ಞಪ್ತಿಃ, ಶಬ್ದಾದಿಪ್ರತೀತಿಃ | ತಸ್ಯಾಃ ಸನಿಮಿತ್ತತ್ವಮ್ | ನಿಮಿತ್ತಂ ಕಾರಣಮ್ | ವಿಷಯಃ ಇತ್ಯೇತತ್ | ಸನಿಮಿತ್ತತ್ವಂ ಸವಿಷಯತ್ವಂ ಸ್ವಾತ್ಮವ್ಯತಿರಿಕ್ತವಿಷಯತಾ ಇತ್ಯೇತತ್ ಪ್ರತಿಜಾನೀಮಹೇ | ನ ಹಿ ನಿರ್ವಿಷಯಾ ಪ್ರಜ್ಞಪ್ತಿಃ ಶಬ್ದಾದಿಪ್ರತೀತಿಃ ಸ್ಯಾತ್ | ತಸ್ಯಾಃ ಸನಿಮಿತ್ತತ್ವಾತ್ | ಅನ್ಯಥಾ ನಿರ್ವಿಷಯತ್ವೇ ಶಬ್ದಸ್ವರನೀಲಸೀತಲೋಹಿತಾದಿಪ್ರತ್ಯಯವೈಚಿತ್ರ್ಯಸ್ಯ ದ್ವಯಸ್ಯ ನಾಶತಃ | ನಾಶಃ ಅಭಾವಃ ಪ್ರಸಂಕ್ಷೇಪ ಇತ್ಯರ್ಥಃ | ನ ಚ ಪ್ರತ್ಯಯವೈಚಿತ್ರ್ಯಸ್ಯ ದ್ವಯಸ್ಯ ಅಭಾವಃ ಅಸ್ತಿ | ಪ್ರತ್ಯಕ್ಷತ್ವಾತ್ | ಅತಃ ಪ್ರತ್ಯಯವೈಚಿತ್ರ್ಯಸ್ಯ ದ್ವಯಸ್ಯ ದರ್ಶನಾತ್ ಪರೇಷಾಂ ತನ್ಮಾತ್ರಂ ಪರತನ್ಮಮ್ ಇತಿ ಅನ್ಯಶಾಸ್ತ್ರಮ್ | ತಸ್ಯ ಪರತನ್ಮಸ್ಯ ಪರತನ್ಮಾತ್ರಯಸ್ಯ ಬಾಹ್ಯಾರ್ಥಸ್ಯ ಜ್ಞಾನವ್ಯತಿರಿಕ್ತಸ್ಯ ಅಸ್ತಿತಾ ಮತಾ ಅಭಿಪ್ರೇತಾ | ನ ಹಿ ಪ್ರಜ್ಞಪ್ತೇಃ ಪ್ರಕಾರಮಾತ್ರಸ್ವರೂಪಾಯಾಃ ನೀಲಸೀತಾದಿ ಬಾಹ್ಯಾಲಮ್ಬನವೈಚಿತ್ರ್ಯಮ್ ಅನ್ತರೇಣ ಸ್ವಭಾವಭೇದೇನೈವ ವೈಚಿತ್ರ್ಯಂ ಸಮ್ಭವತಿ | ಸ್ಫಟಿಕಸ್ಯೇವ ನೀಲಾದ್ಯುಪಾಧ್ಯಾಶ್ರಯೈರ್ವಿನಾ ವೈಚಿತ್ರ್ಯಂ ನ ಘಟತೇ ಇತ್ಯಭಿಪ್ರಾಯಃ ||

1. ಕಾರ್ಯಕಾರಣಭಾವವು ಹೇಗೂ ಹೊಂದುವದಿಲ್ಲವಾಗಿ ಆಜಾದ್ವಯತತ್ವತ್ವವೊಂದೇ ಪರಮಾರ್ಥವೆಂಬುದನ್ನು.
2. ಬಾಹ್ಯಾರ್ಥವು ಇದೆ ಎಂಬ ವಾದಿಗಳ ಮೂಲಕವಾಗಿ ಆಕ್ಷೇಪವನ್ನು ಓದಿ ಪರಿಹಾರಮಾಡುತ್ತಾರೆ ಎಂದು ಭಾವ.
3. ಈ ಮಾತು ಇಲ್ಲದಿದ್ದರೂ ಸಾಗುತ್ತದೆ.
4. " ಸ್ವಭಾವಭೇದೇನೈತತ್ " ವಾ|| ಕಾ||

(ಭಾಷ್ಯಾರ್ಥ)

ಪ್ರಜ್ಞಾಪ್ತಿ ಎಂದರೆ ಪ್ರಜ್ಞಾನವು, ಶಬ್ದವೇ ಮುಂತಾದವುಗಳನ್ನು ಅರಿಯುವುದು. ಆ (ಪ್ರಜ್ಞಾಪ್ತಿಗೆ) ಸನಿಮಿತ್ತತ್ವವಿದೆ. ನಿಮಿತ್ತವೆಂದರೆ ಕಾರಣವು ; ವಿಷಯವು ಎಂದರ್ಥ. ಸನಿಮಿತ್ತತ್ವವು ಎಂದರೆ ವಿಷಯದೊಡನಿರುವುದು. ತನ್ನ ಸ್ವರೂಪಕ್ಕಿಂತ ಬೇರೆಯಾದ (ವಸ್ತುವನ್ನು ಅದು) ವಿಷಯವಾಗಿ (ಮಾಡಿ)ಕೊಂಡಿರುತ್ತದೆ ಎಂಬುದು ನಮ್ಮ ಪ್ರತಿಜ್ಞೆಯು. ವಿಷಯವೇ ಇಲ್ಲದೆ ಪ್ರಜ್ಞಾಪ್ತಿಯು, ಎಂದರೆ ಶಬ್ದವೇ ಮುಂತಾದವುಗಳ ಅರಿವು ಉಂಟಾಗಲಾರದು. ಏಕೆಂದರೆ ಆ (ಅರಿವಿಗೆ) ನಿಮಿತ್ತವಿರಬೇಕಾಗಿದೆ. ಹಾಗಲ್ಲದೆ ವಿಷಯವಿಲ್ಲದೆ (ಅರಿವು ಇರುವ)ದಾದರೆ ಶಬ್ದ, ಸ್ಪರ್ಶ, ಕವ್ಪು, ಹಳದಿ, ಕೆಂಪು-ಮುಂತಾದ ಬಗೆಬಗೆಯ ಅರಿವುಗಳ (ರೂಪದ) ದ್ವಯವು ನಾಶವಾಗುವದು ; ನಾಶವೆಂದರೆ (ಅದರ) ಅಭಾವವು (ಉಂಟಾಗ)ಬೇಕಾದೀತು ಎಂದರ್ಥ. ಪ್ರತ್ಯಯಗಳು ಬಗೆಬಗೆಯಾಗಿರುವದೆಂಬ ದ್ವಯದ ಅಭಾವವೇ (ಆಗಲಿ ಎನ್ನುವದ)ಕ್ಕೆಲ್ಲ : ಏಕೆಂದರೆ (ಆ ವೈಚಿತ್ರ್ಯವಿರುವದು) ಪ್ರತ್ಯಕ್ಷವಾಗಿರುತ್ತದೆ. ಆದ್ದರಿಂದ ಪ್ರತ್ಯಯಗಳು ಬಗೆಬಗೆಯಾಗಿರುವದೆಂಬ ದ್ವಯವು ಕಂಡುಬರುತ್ತಿರುವದರಿಂದ ಸರತಂತ್ರವು-ಮಿಕ್ಕವರ ತಂತ್ರವು ಸರತಂತ್ರವು¹. ಎಂದರೆ (ವಿಜ್ಞಾನವಾದಿಗಳಲ್ಲದ) ಬೇರೆಯವರ² ಶಾಸ್ತ್ರವು, ಆ (ಸರತಂತ್ರವು ಎಂದರೆ) ಸರತಂತ್ರವನ್ನು ಅವಲಂಬಿಸಿರುವ ಹೊರಗಿನ ವಿಷಯವು ಜ್ಞಾನಕ್ಕಿಂತ ಬೇರೆಯಾಗಿ ಇರಬೇಕು ಎಂದು ಮತವು (ನಮ್ಮ) ಅಭಿಪ್ರಾಯವು. ಬರಿಯ ಪ್ರಕಾರದ ಸ್ವರೂಪವಾಗಿರುವ ಪ್ರಜ್ಞಾಪ್ತಿಯು ಕವ್ಪು, ಹಳದಿ-ಮುಂತಾದ ಹೊರಗಿನ ವಿಷಯವು ಬಗೆಬಗೆಯಾಗಿದ್ದು ಹೊರತು (ತನ್ನ) ಸ್ವಭಾವಭೇದದಿಂದಲೇ (ಹೀಗೆ) ಬಗೆಬಗೆಯಾಗಿರುವದೆಂಬುದು ಅಗುವ ಹಾಗಿಲ್ಲವಷ್ಟೆ. ಸ್ಥಿತಿಕಕ್ಕೆ ಕಪ್ಪಾಗಿರುವ (ವಸ್ತು) ಮುಂತಾದ ಉಪಾಧಿಗಳ ಆಶ್ರಯ

1. ಹೊರಗಿನ ಬೇರೆಬೇರೆಯ ವಸ್ತುಗಳನ್ನು ವಿಷಯಾಕರಿಸುವದರಿಂದ ಬಗೆಬಗೆಯ ಅರಿವುಗಳುಂಟಾಗಬೇಕು ಎಂಬ ವಾದಿಗಳ ಮತವಿದು. ಇದಕ್ಕೆ ವಿಜ್ಞಾನಮಾತ್ರವಾದಿಯು ಮುಂದೆ ಉತ್ತರವನ್ನು ಹೇಳುವನು.

2. ಇದು ಹೇತು. ವಿಷಯಗಳಿರಬೇಕು ಎಂಬುದನ್ನು ಪೂರ್ವಪಕ್ಷಿಯು ಅನುಮಾನದಿಂದಲೇ ಸಾಧಿಸುವದಕ್ಕೆ ಹೊರಟಿರುತ್ತಾನೆ.

3. ಬೌದ್ಧದರ್ಶನದಲ್ಲಿ ಈ ಮಾತಿಗೆ ಬೇರೊಂದು ಅರ್ಥವಿದೆ. ಪರಿಶಿಷ್ಟವನ್ನು ನೋಡಿ.

4. ಬೌದ್ಧರಲ್ಲಿಯೂ ಹೊರಗಿನ ವಸ್ತುಗಳನ್ನು ಒಪ್ಪಿರುವವರು ಇರುತ್ತಾರೆ. ಬೌದ್ಧರಾಗಲಿ ಅಬೌದ್ಧರಾಗಲಿ ಹೊರಗಿನ ವಿಷಯಗಳನ್ನು ಒಪ್ಪಿರುವವರನ್ನೆಲ್ಲ ಇಲ್ಲಿ ಪರರು ಎನ್ನಬಹುದು.

ವಿಲ್ಲದೆ ಹೇಗೆ (ಬಣ್ಣಗಳ) ವೈಚಿತ್ರ್ಯವು ಹೊಂದಲಾರದೋ! (ಹಾಗೆಯೇ ಇದು) ಎಂದು ಅಭಿಪ್ರಾಯ.

(ಭಾಷ್ಯ)

ಅಥ ಇತರ ಪರತನ್ತ್ರಾಕ್ರಮ್ಯ ಬಾಹ್ಯಾರ್ಥಸ್ಯ ಜ್ಞಾನವ್ಯತಿರಿಕ್ತಸ್ಯ ಅಸ್ತಿತಾ | ಸಜ್ಜ್ವಲೇಶನಂ ಸಜ್ಜ್ವಲೇಶ ದುಃಖಮ್ ಇತ್ಯರ್ಥಃ | (ತಸ್ಯ ಸಜ್ಜ್ವಲೇಶಸ್ಯ ಉಪಲಬ್ಧಿಃ) | ಉಪಲಬ್ಧತೇ ಹಿ ಅಗ್ನಿದಾಹಾದಿನಿಮಿತ್ತಂ ದುಃಖಮ್ | ಯದಿ ಅಗ್ನಿದಿಬಾಹ್ಯಂ ದಾಹಾದಿನಿಮಿತ್ತಂ ವಿಜ್ಞಾನವ್ಯತಿರಿಕ್ತಂ ನ ಸ್ಯಾತ್ ತತಃ ದಾಹಾದಿದುಃಖಂ ನ ಉಪಲಬ್ಧೀತ | ಉಪಲಬ್ಧತೇ ತು | ಅತಃ ತೇನ ಮನ್ಯಾ ಮಹೇ ಅಸ್ತಿ ಬಾಹ್ಯಃ ಅರ್ಥಃ ಇತಿ | ನ ಹಿ ವಿಜ್ಞಾನವಾತ್ರೇ ಸಜ್ಜ್ವಲೇಶಃ ಯುಕ್ತಃ ಅನ್ಯತ್ರ ಅವರ್ತನಾತ್ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಪರತಂತ್ರವನ್ನು ಆಶ್ರಯಿಸಿರುವ, ಜ್ಞಾನಕೀರ್ತಿ ಬೇರೆಯಾದ ಹೊರಗಿನ ವಿಷಯವು ಇರುವದೆಂಬುದು, ಈ (ಕಾರಣದಿಂದಲೂ ಸಿದ್ಧವಾಗುತ್ತದೆ): ಸಂಕ್ಷೇಪವು ಎಂದರೆ ಕ್ಲೇಶಪಡಿಸುವುದು; ದುಃಖವು ಎಂದರ್ಥ. (ಆ ಸಂಕ್ಷೇಪವು ಕಂಡು ಬರುವದರಿಂದ), ಬೆಂಕಿಯು ಸುಡುವದೇ ಮುಂತಾದ ನಿಮಿತ್ತದಿಂದ (ಆಗುವ) ದುಃಖವು ಕಂಡುಬರುತ್ತದೆಂಬುದಲ್ಲವೆ? ಸುಡುವದೇ ಮುಂತಾದದ್ದಕ್ಕೆ, ವಿಜ್ಞಾನಕೀರ್ತಿ ಬೇರೆಯಾಗಿ, ಬೆಂಕಿಯೇ ಮುಂತಾದ ಹೊರಗಿನ ನಿಮಿತ್ತವು ಇಲ್ಲದಿದ್ದರೆ ಆಗ ಸುಡುವದೇ ಮುಂತಾದ ದುಃಖವು ಕಂಡುಬರುತ್ತಿರಲಿಲ್ಲ; ಆದರೆ (ಈಗ ಆ ದುಃಖವು) ಕಂಡುಬರುತ್ತದೆ. ಆದ್ದರಿಂದ ಈ (ಕಾರಣ)ದಿಂದ ಹೊರಗಿನ ವಸ್ತು ಇದೆಯೆಂದು ನಾವು ಅಭಿಪ್ರಾಯಪಡುತ್ತೇವೆ. ಬರಿಯ ವಿಜ್ಞಾನವೇ (ಆದರೆ) ಸಂಕ್ಷೇಪವು

1. ಇದು ದೃಷ್ಟಾಂತವು. ಸ್ವಚ್ಛವಾದ ವಿಜ್ಞಾನದಲ್ಲಿ ವೈಚಿತ್ರ್ಯವಿರುವದರಿಂದ ಅದಕ್ಕೆ ನಿಮಿತ್ತವಾಗಿರುವ ವಿಷಯಗಳಿರಬೇಕು; ಏಕೆಂದರೆ ಸ್ವಚ್ಛವಾಗಿರುವ ಸ್ವಟಿಕಾದಿಗಳಲ್ಲಿ ಆಗುವ ವೈಚಿತ್ರ್ಯಗಳು ಹೊರಗಿನ ನಿಮಿತ್ತಗಳಿಂದಲೇ ಆಗುತ್ತವೆ ಎಂದರ್ಥ. ಬೌದ್ಧರಲ್ಲಿ ಸೌತ್ರಾಂತಿಕರು ವಿಷಯಗಳನ್ನು ಅನುಮಾನದಿಂದಲೇ ಸಾಧಿಸುತ್ತಿದ್ದರು.

2. ಈ ವಾಕ್ಯವು ಭಾಷ್ಯದಲ್ಲಿದ್ದು ಬರೆದವರ ಕೈತಪ್ಪಿನಿಂದ ಬಿಟ್ಟುಹೋಗಿದೆ ಎಂದು ತೋರುವದು.

(ತೋರುವದು) ಯುಕ್ತವಾಗುವದಿಲ್ಲ; ಏಕೆಂದರೆ ಮಿಕ್ಕ ಕಡೆಯಲ್ಲಿ¹ (ಅದು) ಕಂಡು ಬರುವದಿಲ್ಲ-ಎಂದು ಅಭಿಪ್ರಾಯ.

(ಭಾಷ್ಯ)

೨೫೯. ಅತ್ರ ಉಚ್ಯತೇ-

(ಭಾಷ್ಯಾರ್ಥ)

ಇದಕ್ಕೆ (ಉತ್ತರವನ್ನು) ಹೇಳುತ್ತೇನೆ :-

ಪ್ರಜ್ಞಪ್ತೇಃ ಸನಿಮಿತ್ತತ್ವಮಿಷ್ಯತೇ ಯುಕ್ತಿದರ್ಶನಾತ್ |
ನಿಮಿತ್ತಸ್ಯಾನಿಮಿತ್ತತ್ವಮಿಷ್ಯತೇ ಭೂತದರ್ಶನಾತ್ || ೨೫ ||

೨೫. ಪ್ರಜ್ಞಪ್ತಿಯು ಸನಿಮಿತ್ತವಾಗಿರಬೇಕೆಂದು ಯುಕ್ತಿಯನ್ನು ಕಂಡದ್ದರಿಂದ ಒಪ್ಪಿರುತ್ತೀಯೆ. ನಿಮಿತ್ತವು ನಿಮಿತ್ತವಲ್ಲವೆಂದು ಭೂತದರ್ಶನದಿಂದ (ನಾವು) ಒಪ್ಪಿರುತ್ತೇವೆ.

(ಭಾಷ್ಯ)

೨೬೦. ಬಾಧಮ್ ಏವಂ ಪ್ರಜ್ಞಪ್ತೇಃ ಸನಿಮಿತ್ತತ್ವಂ ದ್ವಯಸಂಚ್ಛೇದೋಪಲಬ್ಧಿಯುಕ್ತಿದರ್ಶನಾತ್ ಇಷ್ಯತೇ ತ್ವಯಾ | ಸ್ಥಿರೀಭವ ತಾವತ್ ತ್ವಂ ಯುಕ್ತಿದರ್ಶನಂ ವಸ್ತುನಃ ತಥಾತ್ವಾಭ್ಯುಪಗಮೇ ಕಾರಣಮ್ ಇತ್ಯತ್ರ | ಬ್ರೂಹಿ ಕಿಂ ತತಃ ಇತಿ | ಉಚ್ಯತೇ | ನಿಮಿತ್ತಸ್ಯ ಪ್ರಜ್ಞಪ್ತೌಲಮ್ನನಾಭಿವ್ಯುತ್ಪತ್ತಿಃ ಘಟಾದೇಃ ಅನಿಮಿತ್ತತ್ವಮ್ ಅನಾಲಮ್ಬನತ್ವಂ ವೈಚಿತ್ರ್ಯಹೇತುತ್ವಮ್ ಇಷ್ಯತಃ ಅಸ್ಮಾಭಿಃ | ಕಥಮ್ ? ಭೂತದರ್ಶನಾತ್ ಪರಮಾರ್ಥದರ್ಶನಾತ್ ಇತ್ಯೇತತ್ | ನ ಹಿ ಘಟಃ ಯಥಾಭೂತಮ್ ದ್ರೂಪದರ್ಶನೇ ಸತಿ ತದ್ವ್ಯತಿರೇಕೇಣ ಅಸ್ತಿ | ಯಥಾ ಅಶ್ವಾತ್ ಮಹಿಷಃ ಪಟೋ ವಾ ತನ್ತವ್ಯತಿರೇಕೇಣ | ತನ್ತವಶ್ಚ ಅಂಶುವ್ಯತಿರೇಕೇಣ ಇತ್ಯೇವಮ್ ಉತ್ತರೋತ್ತರಭೂತದರ್ಶನೇ ಆ ಶಬ್ದಪ್ರತ್ಯಯನಿರೋಧಾತ್ ನೈವ ನಿಮಿತ್ತಮ್ ಉಪಲಭಾಮಹೇ ಇತ್ಯರ್ಥಃ ||

1. ಮೊದಲು ದುಃಖವು ಕಾಣದೆ ಇರುವ ಕಡೆಯಲ್ಲಿ ಬೆಂಕಿಯನ್ನಿಟ್ಟರೆ ಅದರ ಸುಡುವಿಕೆಯಿಂದ ದುಃಖವಾಗುತ್ತದೆ; ಅದರ ಗಂಧವನ್ನು ಬಳಿದರೆ ಅಗುವದಿಲ್ಲ. ಈ ವೈಚಿತ್ರ್ಯಕ್ಕೆ ಬೆಂಕಿ, ಗಂಧ ಎಂಬ ವಿಷಯಗಳೇ ಕಾರಣವೆಂದು ಸಿದ್ಧವಾಗುತ್ತದೆ. ಏಕೆಂದರೆ ವಿಜ್ಞಾನವು ಎರಡು ಕಡೆಯಲ್ಲಿಯೂ ಇರುತ್ತದೆ.

2. ಇದರ ಮುಂದೆ 'ತವ' ಎಂದು ಹೆಚ್ಚಾಗಿ ವಾ|| ಕಾ||

(ಭಾಷ್ಯಾರ್ಥ)

ಹೀಗೆ ದ್ವಯ, ದುಃಖಾನುಭವ-(ಎಂಬೀ ಎರಡು ಬಗೆಯ ಯುಕ್ತಿಯನ್ನು) ಕಂಡು ನೀನು ಪ್ರಜ್ಞಾಪ್ತಿಗೆ ನಿಮಿತ್ತವಿರಬೇಂದು ಒಪ್ಪಿರುತ್ತೀಯೆ, ನಿಜ. (ಆದರೆ) ಯುಕ್ತಿಯನ್ನು ಕಂಡದ್ದು ವಸ್ತು ಹಾಗೇ ಇರಬೇಕೆನ್ನುವದಕ್ಕೆ (ತಕ್ಕಷ್ಟು) ಕಾರಣ (ಎಂದು ಅಂಗೀಕರಿಸಿ) ಅಲ್ಲಿಯೇ ನೀನು ಭವ್ಯವಾಗಿ ನಿಂತುಕೊ.

(ಪೂರ್ವಪಕ್ಷ):-(ಹಾಗೆಯೇ ಆಗಲಿ). ಅದರಿಂದೇನಾಗುವದು? ಹೇಳು.

(ಸಿದ್ಧಾಂತಿ):-ಹೇಳುತ್ತೇವೆ (ಕೇಳು). ಪ್ರಜ್ಞಾಪ್ತಿಗೆ ವಿಷಯವೆಂದು (ನಿನಗೆ) ಸಮ್ಮತವಾಗಿರುವ ಗಡಿಗೆಯೇ ಮುಂತಾದ ನಿಮಿತ್ತವು ಅನಿಮಿತ್ತವು, (ಪ್ರಜ್ಞಾಪ್ತಿಗೆ) ವಿಷಯವಲ್ಲ, (ಅರಿವಿನ) ವೈಚಿತ್ರ್ಯಕ್ಕೆ ಹೇತುವಲ್ಲ-ಎಂದು ನಾವು ಒಪ್ಪುತ್ತೇವೆ. (ಅದು) ಹೇಗೆ? ಎಂದರೆ ಭೂತದರ್ಶನದಿಂದ, ಪರವಾರ್ಥವನ್ನು ಕಂಡದ್ದರಿಂದ (ಹಾಗೆ ಹೇಳುತ್ತೇವೆ) ಎಂದಭಿಪ್ರಾಯ. ನಿಜವಾಗಿರುವ ಮಣ್ಣಿನ ಸ್ವರೂಪವನ್ನು ಕಂಡುಕೊಂಡಮೇಲೆ ಗಡಿಗೆ ಎಂಬುದು-ಕುದುರೆಗಿಂತ ಬೇರೆಯಾಗಿ ಕೋಣನಿರುವಂತೆ-ಆ (ಮಣ್ಣಿ)ಗಿಂತ ಬೇರೆಯಾಗಿ (ಸ್ವತಂತ್ರವಾಗಿ) ಇರುವದಿಲ್ಲ ವಷ್ಟೆ. (ಹೀಗೆಯೇ) ಬಟ್ಟೆಯೆಂಬುದಾದರೂ ನೂಲುಗಳಿಗಿಂತ ಬೇರೆಯಾಗಿ (ಇರುವ ದಿಲ್ಲ), ನೂಲುಗಳೂ ಹತ್ತಿಯ ಹಿಂಜಿಗಳಿಗಿಂತ (ಬೇರೆಯಾಗಿರುವದಿಲ್ಲ). ಹೀಗೆ ಮುಂದುಮುಂದಕ್ಕೆ ನಿಜವಾಗಿರುವದನ್ನು ನೋಡುತ್ತಾ ಮಾತೂ ಅರಿವೂ ನಾಶವಾಗುವರೆಗೂ ಸಾಗಿದರೆ^೧ (ಆ ಹೊರಗಿನ) ನಿಮಿತ್ತವೆಂಬುದು ನಮಗೆ ತೋರುವದೇ ಇಲ್ಲ ಎಂದು ಅಭಿಪ್ರಾಯ.

1. ಇಲ್ಲಿ ವಿಜ್ಞಾನವಾದಿಯೇ ಸಿದ್ಧಾಂತಿ.

2. ಯುಕ್ತಿಯಿಂದ ವಿಷಯವನ್ನು ಸಾಧಿಸುವ ನಿನ್ನ ಪಕ್ಷವು ದುರ್ಬಲವು; ಅನುಭವಾನುಸಾರವಾಗಿ ವಿಚಾರಮಾಡಿ ವಿಷಯವಿಲ್ಲವೆನ್ನುವ ನಮ್ಮ ಪಕ್ಷವು ಪ್ರಬಲವು ಎಂದು ಭಾವ.

3. ಕುದುರೆ, ಕೋಣ-ಇವು ನಿಜವಾಗಿರುವವೆಂದು ಒಪ್ಪಿ ಈ ದೃಷ್ಟಾಂತವನ್ನು ಕೊಟ್ಟಿದೆ; ವಿಜ್ಞಾನವಾದಿಯ ಮತದಲ್ಲಿ ಅವೂ ವಿಜ್ಞಾನಕ್ಕಿಂತ ಬೇರೆಯಾಗಿ ಇರುವದಿಲ್ಲ.

4. ಹತ್ತಿಯೂ ತನ್ನ ಕಾರಣವಾದ ಭೂತಗಳಿಗಿಂತ ಬೇರೆಯಲ್ಲ; ಅವುಗಳೂ ತಮ್ಮ ತಮ್ಮ ಕಾರಣಗಳಿಗಿಂತ ಬೇರೆಯಾಗಿರುವದಿಲ್ಲ. ಕೊನೆಗೆ ಎಲ್ಲವೂ ಆಕಾಶವೇ ಆಗಿ ಬಿಡುತ್ತದೆ.

(ಭಾಷ್ಯ)

೨೬೧. ಅಥವಾ ಅಭೂತದರ್ಶನಾತ್ ಬಾಹ್ಯಾರ್ಥಸ್ಯ ಅನಿಮಿತ್ತತ್ವಮ್ ಇಷ್ಯತೇ | ರಜ್ಜ್ವಾದಾವಿವ ಸರ್ವಾದೇಃ ಇತ್ಯರ್ಥಃ | ಭ್ರಾಂತಿದರ್ಶನವಿಷಯತ್ವಾಚ್ಚ ಸಿಮಿತ್ತಸ್ಯ ಅನಿಮಿತ್ತತ್ವಂ ಭವೇತ್ | ತದಭಾವೇ ಅಭಾವಾತ್ | ನ ಹಿ ಸುಷುಪ್ತ ಸಮಾಹಿತಮುಕ್ತಾನಾಂ ಭ್ರಾಂತಿದರ್ಶನಾಭಾವೇ ಆತ್ಮವ್ಯತಿರಿಕ್ತಃ ಬಾಹ್ಯೋಽರ್ಥಃ ಉಪಲಭ್ಯತೇ | ನ ಹಿ ಉನ್ಮತ್ತಾವಗತಂ ವಸ್ತು ಅನುನ್ಮತ್ತೈರಪಿ ತಥಾಭೂತಂ ಗಮ್ಯತೇ | ಏತೇನ ದ್ವಯದರ್ಶನಂ ಸಂಜ್ಞೀಶೋಪಲಬ್ಧಿಶ್ಚ ಪ್ರತ್ಯುಕ್ತಾ ||

(ಭಾಷ್ಯಾರ್ಥ)

ಅಥವಾ ಅಭೂತದರ್ಶನದಿಂದ ಹೊರಗಿನ ಪದಾರ್ಥವು (ಇಲ್ಲವೆಂದು ಕಂಡು ಬರುವದರಿಂದ) ನಿಮಿತ್ತವಲ್ಲವೆಂದು ಒಪ್ಪಿರುತ್ತೇವೆ; ಹಗ್ಗವೇ ಮುಂತಾದದ್ದರಲ್ಲಿ ಹಾವು ಮುಂತಾದದ್ದು ಹೇಗೆ (ಇರುವದಿಲ್ಲವೋ, ಆದ್ದರಿಂದ ಹೇಗೆ ಅದು ನಿಜವಾದ ವಿಷಯವಲ್ಲವೋ ಹಾಗೆ) ಎಂದರ್ಥ. ಭ್ರಾಂತಿಜ್ಞಾನಕ್ಕೆ ವಿಷಯವಾಗಿರುವದ ರಿಂದಲೂ (ನೀವು ಹೇಳುವ) ನಿಮಿತ್ತವು (ನಿಜವಾಗಿ) ನಿಮಿತ್ತವಾಗಲಾರದು. ಏಕೆಂದರೆ ಆ (ಭ್ರಾಂತಿ)ಯಿಲ್ಲದಾಗ (ಅದೂ) ಇರುವದಿಲ್ಲ. ಸುಷುಪ್ತಿಯನ್ನು ಭವಿ ಸುವವರು, ಸಮಾಧಿಯಲ್ಲಿರುವವರು, ಮುಕ್ತರು-(ಇವರು)ಗಳಿಗೆ ಭ್ರಾಂತಿಜ್ಞಾನ ವಿರುವದಿಲ್ಲ; (ಆಗ) ತಮಗಿಂತ ಬೇರೆಯಾಗಿ ಹೊರಗಿನ ವಿಷಯವು ಕಂಡುಬರು

1. “ ಇಷ್ಯತೇಽಭೂತದರ್ಶನಾತ್ ” ಎಂದು ಪಾಠವನ್ನು ಇಟ್ಟುಕೊಂಡು ಅಭೂತ ದರ್ಶನದಿಂದ ಎಂಬ ಅರ್ಥವನ್ನು ತೆಗೆದಿರುತ್ತದೆ. ಸರಿಯಾಗಿ ನೋಡಿದರೆ ವಿಷಯವೆಂಬುದು ಯಾವದೂ ತನ್ನ ತನ್ನ ಕಾರಣಕ್ಕಿಂತ ಬೇರೆಯಾಗಿ ಇರುವದೇ ಇಲ್ಲ ಎಂದರ್ಥ.

2. ಹಗ್ಗದಲ್ಲಿ ಹಾವು ಇರುವದೂ ಇಲ್ಲ, ಅದು ಜ್ಞಾನಕ್ಕೆ ವಿಷಯವೂ ಅಲ್ಲ-ಎಂದು ಭಾವ. ಇಲ್ಲದ ವಸ್ತು ಜ್ಞಾನದ ವ್ಯತಿತ್ಯಕ್ಕೆ ನಿಮಿತ್ತವೆನ್ನುವದಕ್ಕೆ ಕಾರಣವಿಲ್ಲವೆಂದು ಅರ್ಥ. ಹಗ್ಗದಲ್ಲಿ ಹಾವು ಇಲ್ಲವೆಂದು ಹೇಳುವದರಿಂದ ಅನಿರ್ವಚನೀಯಪದಾರ್ಥದ ಉತ್ಪತ್ತಿಯನ್ನು ಹೇಳುವ ಈಚಿನ ವೇದಾಂತಿಗಳ ಮತವು ಭಾಷ್ಯಾರೂಢವಲ್ಲವೆಂದು ನಿಶ್ಚ ಯಿಸಬಹುದಾಗಿದೆ. ಕಷ್ಟವು ಚಿಪ್ಪಿನಲ್ಲಿ ಬೆಳ್ಳಿಯಿದೆ ಎಂದು ತಿಳಿಯುತ್ತಾರೆಯೇ ಹೊರತು ಅದರಲ್ಲಿ ನಿಜವಾಗಿ ಬೆಳ್ಳಿಯೇನೂ ಇರುವದಿಲ್ಲ-ಎಂಬ ಸೂ. ಭಾ. ೪-೧-೫ನ್ನು ನೋಡಿ.

3. ಇದೊಂದು ಹೊಸಯುಕ್ತಿಯೆಂದು ಭಾವಿಸಬಾರದು. ಹೊರಗಿನ ವಿಷಯವು ಅಭೂತ, ಅಪರಮಾರ್ಥ, ಎಂಬುದು ಹೇಗೆ?-ಎಂದರೆ ಅದು ಭ್ರಾಂತರಿಗೆ ಮಾತ್ರ ತೋರುವದರಿಂದ. ಕಣ್ಣುಪರಿಯವನಿಗೆ ಮಾತ್ರ ಕಂಡು ಇಲ್ಲದಿರುವವನಿಗೆ ಕಾಣದಿರುವದರಿಂದಲೇ ದ್ವಿತೀಯ ಚಂದ್ರನು ಇಲ್ಲವೆನ್ನುವದು ಎಂಬ ತೈ. ಭಾ. ಭಾ. ೨೧೩, ೨೧೫ ನೋಡಿರಿ.

ವದೇ ಇಲ್ಲ¹. ಹುಚ್ಚರು (ಇರಾವದೆಂದು) ತಿಳಿಯುವ ವಸ್ತು ಹುಚ್ಚರಲ್ಲವರಿಗೂ ಸತ್ಯವಾಗಿ ಕಾಣಿಸಲಾರದಷ್ಟೆ. ಇದರಿಂದ ದ್ವಯವರ್ತನ, ಸಂಕ್ಷೇಪದ ಅನುಭವ-ಇವೆರಡಕ್ಕೂ ಉತ್ತರವನ್ನು ಹೇಳಿದಂತೆ ಆಯಿತು².

(ಭಾಷ್ಯ)

೨೬೨. ಯಸ್ಮಾತ್ ನಾಸ್ತಿ ಬಾಹ್ಯಂ ನಿಮಿತ್ತಮ್, ಅತಃ—

(ಭಾಷ್ಯಾರ್ಥ)

ಹೀಗೆ ಹೊರಗಿನ ನಿಮಿತ್ತವು ಇಲ್ಲವಾಯಿತಷ್ಟೆ, ಆದ್ದರಿಂದ—

ಚಿತ್ತಂ ನ ಸಂಸ್ಪೃಶತ್ಯರ್ಥಂ ನಾರ್ಥಭಾಸಂ ತಥೈವ ಚ |

ಅಭೂತೋ ಹಿ ಯತಶ್ಚಾರ್ಥೋ ನಾರ್ಥಭಾಸಸ್ತತಃ ಪೃಥಕ್ ||೨೬||

೨೬. ಚಿತ್ತವು (ಹೊರಗಿನ) ಅರ್ಥವನ್ನು ಮುಟ್ಟುವದಿಲ್ಲ, ಅರ್ಥ ಭಾಸವನ್ನೂ ಹಾಗೆಯೇ (ಮುಟ್ಟುವ)ದಿಲ್ಲ. ಏಕೆಂದರೆ ಅರ್ಥವು ಅಭೂತ ವಲ್ಲವೆ, (ಆದ್ದರಿಂದ) ಅದಕ್ಕಿಂತ ಬೇರೆಯಾಗಿ ಅರ್ಥಭಾಸವಿರುವದಿಲ್ಲ.

(ಭಾಷ್ಯ)

೨೬೩. ಚಿತ್ತಂ ನ ಸ್ಪೃಶತಿ ಅರ್ಥಂ ಬಾಹ್ಯಾಲಮ್ಬನವಿಷಯಮ್ | ನಾಪಿ ಅರ್ಥಭಾಸಮ್ | ಚಿತ್ತತ್ವಾತ್ ಸ್ಪೃಷ್ಠಚಿತ್ತವತ್ | ಅಭೂತೋ ಹಿ ಜಾಗರಿತೇಽಪಿ ಸ್ವಪ್ನಾರ್ಥವದೇವ ಬಾಹ್ಯಃ ರಬ್ಧಾದ್ಯರ್ಥೋ ಯತಃ | ಉಕ್ತಹೇತುತ್ವಾಚ್ಚ | ನಾಪಿ ಅರ್ಥಭಾಸಃ ಚಿತ್ತತ್ ಪೃಥಕ್ ಚಿತ್ತಮೇವ ಹಿ ಘಟಾದ್ಯರ್ಥವತ್ ಅವಭಾಸತೇ ಯಥಾ ಸ್ವಪ್ನೇ ||

(ಭಾಷ್ಯಾರ್ಥ)

ಚಿತ್ತವು ಅರ್ಥವನ್ನು ಹೊರಗಿನ ಆಶ್ರಯವಾದ ವಿಷಯವನ್ನು ಮುಟ್ಟುವದಿಲ್ಲ; ಅರ್ಥಭಾಸವನ್ನೂ (ಮುಟ್ಟುವ)ದಿಲ್ಲ; ಏಕೆಂದರೆ (ಇದು) ಕನಸಿನ ಚಿತ್ತದಂತೆ

1. ಈ ಅವಸ್ಥೆಗಳಲ್ಲಿ ವಿಜ್ಞಾನವು ಮಾತ್ರ ಇದೆ ಎಂದು ಬಾಡನ ಅಭಿಪ್ರಾಯ; ಅತ್ಮನು ಮಾತ್ರ ಇರುತ್ತಾನೆ ಎಂಬುದು ವೇದಾಂತಿಯ ಮತ.

2. ಏಕೆಂದರೆ ಇವು ಭ್ರಾಂತರಿಗೆ ಮಾತ್ರ ತೋರುತ್ತವೆ; ಸುಷುಪ್ತಪುರುಷಾದಿಗಳಿಗೆ ತೋರುವದಿಲ್ಲ.

ಚಿತ್ತವಾಗಿರುತ್ತದೆ. ಎಚ್ಚರದಲ್ಲಿಯೂ ಹೊರಗಿನ ಶಬ್ದವೇ ಮುಂತಾದ ವಿಷಯವು ಕನಸಿನ ವಿಷಯದಂತೆಯೇ ಅಸರನಾರ್ಥ (ವಾಗಿರುತ್ತದೆ) ಯಲ್ಲವೆ? ಹಿಂದೆ ಹೇಳಿರುವ ಯುಕ್ತಿಯಿಂದಲೂ (ಹೀಗೆಂದು ತಿಳಿಯಬೇಕು). ಚಿತ್ತಕ್ಕಿಂತ ಬೇರೆಯಾಗಿ ಅರ್ಥಭಾಸವೂ ಇರುವದಿಲ್ಲ; ಏಕೆಂದರೆ ಚಿತ್ತವೇ, ಕನಸಿನಲ್ಲಿ ಹೇಗೋ ಹಾಗೆ, ಗಡಿಗೇಯೇ ಮುಂತಾದ ವಿಷಯದಂತೆ ತೋರುತ್ತಿರುವದು.

(ಭಾಷ್ಯ)

೨೬೪. ನನು ವಿಸರ್ಯಾಸಸ್ತುರ್ಹಿ ಅಸತಿ ಘಟಾದೌ ಘಟಾದ್ಯಾಭಾಸತಾ ಚಿತ್ತಸ್ಯ | ತಥಾ ಚ ಸತಿ ಅವಿಸರ್ಯಾಸಃ ಕ್ವಚಿತ್ ವಕ್ತವ್ಯಃ ಇತಿ ಅತ್ರೋಚ್ಯತೇ—

(ಭಾಷ್ಯಾರ್ಥ)

(ಆಕ್ಷೇಪ):—ಹಾಗಾದರೆ ಗಡಿಗೇಯೇ ಮುಂತಾದದ್ದು ಇಲ್ಲದಿರುವಾಗ ಚಿತ್ತವು ಗಡಿಗೇಯೇ ಮುಂತಾದದ್ದರಂತೆ ತೋರುವದೆಂಬುದು ಭ್ರಾಂತಿಯಾಯಿತು. ಮತ್ತು ಹಾಗಾದರೆ ಅಭ್ರಾಂತಿಯನ್ನು ಎಲ್ಲಾದರೂ ಹೇಳಬೇಕಾಗುವದಲ್ಲ?

(ಸರಿಹಾರ):—ಇದಕ್ಕೆ (ಉತ್ತರವನ್ನು) ಹೇಳುವೆನು:—

ನಿಮಿತ್ತಂ ನ ಸದಾ ಚಿತ್ತಂ ಸಂಸ್ಪೃಶತ್ಯಧ್ವಸು ತ್ರಿಷು |
ಅನಿಮಿತ್ತೋ ವಿಸರ್ಯಾಸಃ ಕಥಂ ತಸ್ಯ ಭವಿಸ್ಯತಿ || ೨೭ ||

೨೭. ಚಿತ್ತವು ಮೂರು ಹಾದಿಗಳಲ್ಲಿ ಯಾವಾಗಲೂ ನಿಮಿತ್ತವನ್ನು ಮುಟ್ಟುವದೇ ಇಲ್ಲ. ಅದಕ್ಕೆ ನಿಮಿತ್ತವಿಲ್ಲವೆಂಬುದು ವಿಸರ್ಯಾಸವೆಂದು ಹೇಗೆ ಆದೀತು?

1. ಚಿತ್ತವು ವಿಷಯವಿಲ್ಲದೆ ಕನಸಿನಲ್ಲಿರುವದೆಂದು ಒಪ್ಪಿರುತ್ತೀರಿ; ಎಚ್ಚರದಲ್ಲಿ ಮಾತ್ರ ಅದಕ್ಕೇಕೆ ವಿಷಯವಿರಬೇಕು?—ಎಂದು ಭಾವ.

2. ವಿಷಯವೆಂಬುದು ಸುಷುಪ್ತಾದಿಗಳಲ್ಲಿ ಕಾಣದಿರುವದರಿಂದ ಬರಿಯ ಭ್ರಾಂತಿ ಎಂದು ಹೇಳಿದ ಯುಕ್ತಿ.

3. ಹಗ್ಗದ ಹಾವು ಭ್ರಾಂತಿಯಾದರೆ ನಿಜವಾದ ಹಾವು ಒಂದು ಇರಬೇಕು; ಹಾಗೇಯೇ ಚಿತ್ತಕ್ಕೆ ವಿಷಯವು ತೋರುವದು ಇಲ್ಲಿ ಭ್ರಾಂತಿಯಾದರೆ, ಎಲ್ಲಿಯಾದರೂ ನಿಜವಾದ ಗಡಿಗೆ ಇರಬೇಕೆಂದೇ ಆಗುವದಲ್ಲ!—ಎಂದು ಆಕ್ಷೇಪ. ಸರಿಯಾದ ತಿಳಿವಳಿಕೆಯೊಂದೂ ಇಲ್ಲದೆ, ಅದರಂಥ ಭ್ರಾಂತಿಯು ಇರಲಾರದು ಎಂಬ ತಾರ್ಕಿಕರ ಆಕ್ಷೇಪವಿದು.

(ಭಾಷ್ಯ)

೨೬೫. ನಿಮಿತ್ತಂ ವಿಷಯಮ್ ಅತೀತಾನಾಗತವರ್ತಮಾನಾಧ್ವಸು^೧ ತ್ರಿಷ್ಟಪಿ ಸದಾ ಚಿತ್ತಂ ನ ಸಂಸ್ಪೃಶತ್ಯೇವ್ | ಯದಿ ಹಿ ಕ್ವಚಿತ್ ಸಂಸ್ಪೃಶೇತ್ ಸಃ ಅವಿ ಪರ್ಯಾಸಃ ಪರಮಾರ್ಥತಃ ಇತ್ಯತಃ ತದವೇಕ್ಷಯಾ ಅಸತಿ ಘಟೀ ಘಟಾಭಾಸತಾ^೨ ವಿಪರ್ಯಾಸಃ ಸ್ಯಾತ್ | ನ ತು ತದಸ್ತಿ ಕದಾಚಿದಪಿ ಚಿತ್ತಸ್ಯ ಅರ್ಥಸಂಸ್ಪೃಶನಮ್ | ತಸ್ಮಾತ್ ಅನಿಮಿತ್ತಃ ವಿಪರ್ಯಾಸಃ ಕಥಂ ತಸ್ಯ ಚಿತ್ತಸ್ಯ ಭವಿಷ್ಯತಿ ? ನ ಕಥಂಚಿತ್ ವಿಪರ್ಯಾಸಃ ಅಸ್ತಿ ಇತ್ಯಭಿಪ್ರಾಯಃ | ಅಯಮೇವ ಹಿ ಸ್ವಭಾವಚ್ಚಿತ್ತತ್ವ ಯದುತ ಅಸತಿ ನಿಮಿತ್ತೇ ಘಟಾದೌ ತದ್ವದವಭಾಸನಮ್ ||

(ಭಾಷ್ಯಾರ್ಥ)

ಹಿಂದಿನ, ಮುಂದಿನ, (ಮತ್ತು) ಈಗಿನ (ಕಾಲ) ಎಂಬ ಮೂರು ಕಾಲಗಳಲ್ಲಿ ಯಾವಾಗಲೂ ಚಿತ್ತವು ನಿಮಿತ್ತವನ್ನು ವಿಷಯವನ್ನು ಮುಟ್ಟುವವೇ ಇಲ್ಲ. ಯಾವಾಗಲಾದರೂ (ಆದು) ಮುಟ್ಟುತ್ತಿದ್ದರೆ, (ಆಗ) ಅದು ನಿಜವಾದ ಅಭ್ರಾಂತಿಯು ಎಂದಾಗುವದರಿಂದ ಅದಕ್ಕೆ ಹೋಲಿಸಿದರೆ ಗಡಿಗೆಯಿಲ್ಲದಿರುವಾಗ ಗಡಿಗೆಯಂತೆ ತೋರುವದು ಭ್ರಾಂತಿಯಾದೀತು. ಆದರೆ ಹಾಗೆ ಚಿತ್ತವು ವಿಷಯವನ್ನು ಮುಟ್ಟುವ ದೆಂಬುದು ಯಾವಾಗಲೂ ಇರುವದಿಲ್ಲ. ಹೀಗಿರುವದರಿಂದ ನಿಮಿತ್ತವಿಲ್ಲವೆಂಬುದು ಆ ಚಿತ್ತಕ್ಕೆ ಭ್ರಾಂತಿ (ಎಂದು) ಹೇಗಾದೀತು? ಹೇಗೂ ಭ್ರಾಂತಿಯಿಲ್ಲ ಎಂದು ಅಭಿಪ್ರಾಯ. ಏಕೆಂದರೆ ನಿಮಿತ್ತವಾದ ಗಡಿಗೆಯೇ ಮುಂತಾದದ್ದು ಇಲ್ಲದಿರುವಾಗ ಅದರಂತೆ ತೋರುವದಿದೆಯಲ್ಲ, ಇದೇ ಅಲ್ಲವೆ, ಚಿತ್ತದ ಸ್ವಭಾವವು ?

ಚಿತ್ತವು ಆತ್ಮನಿಗಿಂತ ಬೇರೆ ಇರಲಾರದು

(ಭಾಷ್ಯ)

೨೬೬. “ಪ್ರಜ್ಞಪ್ತೇಃ ಸನಿಮಿತ್ತತ್ವಮ್” (೪-೨೫) ಇತ್ಯಾದಿ ಏತದನ್ತಂ ವಿಜ್ಞಾನವಾದಿನಃ ಬೌದ್ಧಸ್ಯ ವಚನಂ ಬಾಹ್ಯಾರ್ಥವಾದಿಸಕ್ಷಪ್ರತಿಷೇಧಪರಮ್

1. “ಅತೀತಾನಾಗತವರ್ತಮಾನೇಷು ಅಧ್ವಸು” ಎಂದಿದ್ದರೆ ಚಿನ್ನಾಗಿತ್ತು.
2. ‘ನ ಸ್ಪೃಶೇದೇವ ಹಿ’ ಎಂಬುದನ್ನು ಹೀಗೆ ತಿದ್ದಿಕೊಂಡಿದೆ.
3. ‘ಘಟಾದ್ಯಾಭಾಸತಾ’ ಎಂಬ ಪಾಠಕ್ಕಿಂತ ಇದೇ ಉತ್ತಮ.
4. ನಿಜವಾದ ಗಡಿಗೆಯನ್ನು ಹೇಳುವ ಬುದ್ಧಿಯೊಂದು, ಇಲ್ಲದ ಗಡಿಗೆಯನ್ನು ಗಡಿಗೆಯೆಂದು ಹೇಳುವ ಬುದ್ಧಿಯೊಂದು-ಹೀಗೆ ಎರಡು ಇವೆಯೆಂದು ವಾದಿಗಳು ಭ್ರಾಂತರಾಗಿರುತ್ತಾರೆ. ನಿಜವೇನೆಂದರೆ ಬುದ್ಧಿಗಿಂತ ಬೇರೆಯಾಗಿ ತೋರುವದು ಯಾವದೂ ಇರುವದಿಲ್ಲ, ಬುದ್ಧಿಯೊಂದೇ ಪರಮಾರ್ಥವು-ಎಂಬುದು ಬೌದ್ಧನ ಅಭಿಪ್ರಾಯ.

ಅಚಾರ್ಯೇಣ ಅನುಮೋದಿತಮ್ | ತದೇವ ಹೇನುಂ ಕೃತ್ವಾ ತತ್ಪಕ್ಷಪ್ರತಿಷೇಧಾಯ ತದಿದಮ್ ಉಚ್ಯತೇ 'ತಸ್ಮಾತ್' ಇತ್ಯಾದಿ—

(ಭಾಷ್ಯಾರ್ಥ)

“ಪ್ರಜ್ಞಾಪ್ತಿಗೆ ನಿಮಿತ್ತವಿರಬೇಕು” (೪-೨೫) ಎಂಬಲ್ಲಿಂದ ಹಿಡಿದು ಈವರೆಗೆ ವಿಜ್ಞಾನವಾದಿಯಾದ ಬೌದ್ಧನು ಹೊರಗೆ ವಸ್ತುವಿರುವದೆಂಬ ವಾದಿಗಳ ಪಕ್ಷವನ್ನು ಖಂಡಿಸುವದಕ್ಕಾಗಿ ಹೇಳಿದ್ದನ್ನು ಅಚಾರ್ಯರು ಒಪ್ಪಿ (ಹೇಳಿ)ರುತ್ತಾರೆ. (ಈಗ) ಅದನ್ನೇ ಕಾರಣವಾಗಿಟ್ಟುಕೊಂಡು ಅವನ ಪಕ್ಷವನ್ನು ಅಲ್ಲಗಳೆಯುವದಕ್ಕೆ “ತಸ್ಮಾತ್” ಮುಂತಾದ ಆ ಈ (ಶ್ಲೋಕವನ್ನು) ಹೇಳುತ್ತಾರೆ:—

ತಸ್ಮಾನ್ನ ಜಾಯತೇ ಚಿತ್ತಂ ಚಿತ್ತದೃಶ್ಯಂ ನ ಜಾಯತೇ |

ತಸ್ಯ ಪಶ್ಯಂತಿ ಯೇ ಜಾತಿಂ ಖೇ ವೈ ಪಶ್ಯಂತಿ ತೇ ಪದಮ್ || ೨೮ ||

೨೮. ಆದ್ದರಿಂದ ಚಿತ್ತವು ಹುಟ್ಟುವದಿಲ್ಲ, ಚಿತ್ತದೃಶ್ಯವು ಹುಟ್ಟುವದಿಲ್ಲ. ಅದರ ಹುಟ್ಟನ್ನು ಯಾರು ಕಾಣುವರೋ ಅವರು ಆಕಾಶದಲ್ಲಿಯೇ ಹೆಜ್ಜೆಯ ಗುರುತನ್ನು ಕಾಣುವರು.

(ಭಾಷ್ಯ)

೨೮೨. ಯಸ್ಮಾತ್ ಅಸತ್ಯೇನ ಘಟಾದೌ ಘಟಾದ್ಯಾಭಾಸತಾ ಚಿತ್ತಸ್ಯ ವಿಜ್ಞಾನವಾದಿನಾ ಅಭ್ಯುಪಗತಾ ತತ್ ಅನುಮೋದಿತಮ್ ಅಸ್ಮಾಭಿರಪಿ ಭೂತದರ್ಶನಾತ್ | ತಸ್ಮಾತ್ ತಸ್ಯಾಪಿ ಚಿತ್ತಸ್ಯ ಜಾಯಮಾನಾನಾಭಾಸತಾ ಅಸತ್ಯೇನ ಜನ್ಮನಿ ಯುಕ್ತಾ ಭವಿತುಮ್ ಇತ್ಯತಃ ನ ಜಾಯತೇ ಚಿತ್ತಮ್ | ಯಥಾ ಚಿತ್ತದೃಶ್ಯಂ ನ ಜಾಯತೇ | ಅತಃ ತಸ್ಯ ಚಿತ್ತಸ್ಯ ಯೇ ಜಾತಿಂ ಪಶ್ಯಂತಿ ವಿಜ್ಞಾನವಾದಿನಃ ಕ್ಷಣಿಕತ್ವದುಃಖಿತ್ವಶೂನ್ಯತ್ವಾನಾತ್ಮತ್ವಾದಿ ಚ ತೇನೈವ ಚಿತ್ತೇನ ಚಿತ್ತಸ್ವರೂಪಂ ದ್ರಷ್ಟುಮ್ ಅಶಕ್ಯಂ ಪಶ್ಯಂತಃ ಖೇ ವೈ ಪಶ್ಯಂತಿ ತೇ ವನಂ ವಕ್ಷ್ಯಾದೀನಾಮ್ | ಅತಃ ಇತರೇಭ್ಯೋಽಪಿ ದ್ವೈತಿಭ್ಯಃ ಅನ್ಯಂತಸಾಹಸಿಕಾಃ ಇತ್ಯರ್ಥಃ | ಯೇಽಪಿ ಶೂನ್ಯವಾದಿನಃ ಪಶ್ಯಂತ ಏವ ಸರ್ವಶೂನ್ಯತಾಂ ಸ್ವದರ್ಶನಸ್ಯಾಪಿ ಶೂನ್ಯತಾಂ ಪ್ರತಿಜಾನತೇ ತೇ ತತೋಽಪಿ ಸಾಹಸಿಕತರಾಃ ಖಂ ಮುಷ್ಟಿನಾಸಿ ಜಿಘೃಕ್ಷಂತಿ ||

1. ತನ್ನ ರೂಪದಿಂದ ನಿಜವಾಗಿಲ್ಲದೂ ಹುಟ್ಟಬಹುದೆಂಬುದನ್ನು.

(ಭಾಷ್ಯಾರ್ಥ)

ಗಡಿಗೆ ಮುಂತಾದದ್ದು ಇಲ್ಲದಿದ್ದರೂ ಗಡಿಗೆ ಮುಂತಾದವುಗಳ (ರೂಪ) ದಲ್ಲಿ ತೋರುವದು ಚಿತ್ತದ (ಸ್ವಭಾವವೆಂದು) ವಿಜ್ಞಾನವಾದಿಯು ಒಪ್ಪಿರುತ್ತಾನೆ, ಇದ್ದದ್ದನ್ನು ಕಂಡು ಹೇಳಿದ್ದಾದ್ದರಿಂದ ಅದನ್ನು ನಾವೂ ಒಪ್ಪಿರುತ್ತೇವೆ. ಆದ್ದರಿಂದ ಆ ಚಿತ್ತವೂ (ತನಗೆ) ಹುಟ್ಟಿಲ್ಲವೇ; ಇಲ್ಲವಾದರೂ ಹುಟ್ಟಿದಂತೆ ತೋರುವದೆಂದಾಗುವದು ಯುಕ್ತವಾಗಿರುತ್ತದೆ. ಆದ್ದರಿಂದ ಚಿತ್ತವು ಹುಟ್ಟುವದಿಲ್ಲ. ಹೇಗೆ ಚಿತ್ತಕ್ಕೆ ಕಾಣುವ (ವಸ್ತು) ಹುಟ್ಟುವದಿಲ್ಲವೋ (ಹಾಗೆಯೇ ಇದೂ ಹುಟ್ಟುವುದಿಲ್ಲ). ಹೀಗಿರುವದರಿಂದ ಚಿತ್ತದ ಸ್ವರೂಪವನ್ನು ಅದೇ ಚಿತ್ತದಿಂದ ಕಾಣುವದು ಆಗಲಾರದೆಂಬುದನ್ನು ಕಂಡು ಆ ಚಿತ್ತಕ್ಕೆ ಹುಟ್ಟನ್ನು ಯಾರು ಕಾಣುವರೋ?, (ಅದು) ಕ್ಷಣಿಕ, ದುಃಖ, ರೂಢ್ಯ, ಆತ್ಮನಿಲ್ಲದ್ದು ಮುಂತಾಗಿಯೂ ಯಾವ ವಿಜ್ಞಾನವಾದಿಗಳು (ತೀಳಿಯವರೋ) ಅವರು ಆಕಾಶದಲ್ಲಿಯೇ ಹಕ್ಕಿಗಳು ಮುಂತಾದವುಗಳ ಹೆಜ್ಜೆಯ (ಗುರುತ) ನ್ನು ಕಾಣುವರು. ಆದ್ದರಿಂದ (ಇವರು) ಮಿಕ್ಕ ದ್ವೈತಿಗಳಿಗಿಂತಲೂ ಅತ್ಯಂತ ಸಾಹಸಿಕರು ಎಂದರ್ಥ.

ಇನ್ನು ಯಾವ ಶೂನ್ಯವಾದಿಗಳು ಎಲ್ಲವೂ ಶೂನ್ಯವೆಂಬುದನ್ನು (ತಾವೇ) ನೋಡುತ್ತಿದ್ದರೂ ತಮ್ಮ ನೋಟವೂ ಶೂನ್ಯವೆಂದು ಹೇಳುತ್ತಿರುವರೋ? ಅವರು ಮತ್ತೂ ಸಾಹಸಿಕರು, (ಅವರು) ಆಕಾಶವನ್ನು ಮುಷ್ಟಿಯಿಂದಲೂ ಹಿಡಿಯುವದಕ್ಕೆಳಸುತ್ತಿರುವರು.

1. ಚಿತ್ತವೇ ಕರ್ತೃ, ಚಿತ್ತವೇ ಕರ್ಮ-ಎಂಬುದು ತನಗೆತಾನೇ ವಿರುದ್ಧ.

2. ಚಿತ್ತವನ್ನೇ ಕಾಣದವರು ಅದರ ಹುಟ್ಟು ಮುಂತಾದವನ್ನು ಕಾಣುವದು ಹೇಗೆ?-ಎಂದರ್ಥ.

3. ಒಂದೊಂದು ಕ್ಷಣಕ್ಕೂ ಒಂದು ಚಿತ್ತವು ನಾಶವಾಗಿ ಮತ್ತೊಂದು ಹುಟ್ಟುತ್ತಿರುವದು; ಆದು ಒಂದೇ ಎಂಬುದು ಭ್ರಾಂತಿ ಎಂದು ವಿಜ್ಞಾನವಾದಿಗಳ ಮತ.

4. ಚಿತ್ತದ ದುಃಖವನ್ನು ಕಳಿಯುವದಕ್ಕಾಗಿಯೇ ಸಾಧಕರು ಪ್ರಯತ್ನಿಸಬೇಕೆಂಬುದು ಬೌದ್ಧರ ಮತ.

5. ಚಿತ್ತವು ಕ್ಷಣಿಕವಾದ್ದರಿಂದ ಒಂದು ಕ್ಷಣವಾದ ಮೇಲೆ ಅದು ಶೂನ್ಯವಾಗಿ ಬಿಡುವದು ಎಂದು ಬೌದ್ಧನ ಭಾವ.

6. ಚಿತ್ತಕ್ಕೆ ತಿರುಳಾಗಿ ಆತ್ಮನೆಂಬ ವಸ್ತು ಇಲ್ಲ ಎಂದು ಬೌದ್ಧನ ವಾದ.

7. ಎಲ್ಲವೂ ಶೂನ್ಯವೆಂಬವನು ಅದನ್ನು ಕಂಡು ಅನುಭವದಿಂದ ಹೇಳಿದರೆ ಅನುಭವವನ್ನು ಬಿಟ್ಟು ಮಿಕ್ಕದ್ದು ಶೂನ್ಯವಾಗುವದೇ ಹೊರತು ಎಲ್ಲವೂ ಶೂನ್ಯವಾಗಲಾರದು, ಅನುಭವವಿಲ್ಲದೆ ಹೇಳಿದರೆ ಶೂನ್ಯವಾದಕ್ಕೆ ಪ್ರಮಾಣವಿಲ್ಲದೆ ಹೋಗುವದು.

ಅಜಾತಿನಾದವೇ ಸರಿಯಾದದ್ದು

(ಭಾಷ್ಯ)

೨೬೮. ಉಕ್ತೈಃ ಹೇತುಭಿಃ ಅಜಮೇಕಂ ಬ್ರಹ್ಮ ಇತಿ ಸಿದ್ಧಮ್ | ಯತ್ನುನ ರಾದೌ ಪ್ರತಿಜ್ಞಾತಮ್, ತತ್ಫಲೋಪಸಂಹಾರಾರ್ಥೋಽಯಂ ಶ್ಲೋಕಃ—

(ಭಾಷ್ಯಾರ್ಥ)

(ಮೇಲೆ) ಹೇಳಿದ ಹೇತುಗಳಿಂದ ಬ್ರಹ್ಮವು ಹುಟ್ಟುವದಲ್ಲ, ಒಂದೇ ಎಂದು ಸಿದ್ಧವಾಯಿತು. ಇನ್ನು ನೊದಲು ಪ್ರತಿಜ್ಞೆ ಮಾಡುತ್ತಲ್ಲ, ಅದರ ಫಲವನ್ನು ಉಪಸಂಹಾರ ಮಾಡುವದಕ್ಕೆ ಈ (ಮುಂದಿನ) ಶ್ಲೋಕವು (ಬಂದಿದೆ) :—

ಅಜಾತಂ ಜಾಯತೇ ಯಸ್ಮಾದಜಾತಿಃ ಪ್ರಕೃತಿಸ್ತತಃ |
 ಪ್ರಕೃತೇರನ್ಯಥಾಭಾವೋ ನ ಕಥಂಚಿದ್ಭವಿಸ್ಯತಿ || ೨೯ ||

೨೯. (ಹೀಗೆ) ಹುಟ್ಟಿದ್ದೇ ಹುಟ್ಟುತ್ತಿರುವದಷ್ಟೆ, ಆದ್ದರಿಂದ ಅಜಾತಿಯು ಪ್ರಕೃತಿಯು, ಪ್ರಕೃತಿಯು ಬೇರ್ಪಡುವದು ಹೇಗೂ ಆಗಲಾರದು.

(ಭಾಷ್ಯ)

೨೬೯. ಅಜಾತಮ್ | ಯತ್ ಚಿತ್ತಂ ಬ್ರಹ್ಮೈವ ಜಾಯತೇ ಇತಿ ವಾದಿಭಿಃ ಪರಿಕಲ್ಪ್ಯತೇ ತತ್ ಅಜಾತಂ ಜಾಯತೇ ಯಸ್ಮಾತ್ ಅಜಾತಿಃ ಪ್ರಕೃತಿಃ ತಸ್ಯ | ತತಃ ತಸ್ಮಾತ್ ಅಜಾತರೂಪಾಯಾಃ ಪ್ರಕೃತೇಃ ಅನ್ಯಥಾಭಾವಃ ಜನ್ಮ ನ ಕಥಂಚಿತ್ ಭವಿಸ್ಯತಿ ||

(ಭಾಷ್ಯಾರ್ಥ)

ಹುಟ್ಟಿದ್ದೇ: ಚಿತ್ತವು ಬ್ರಹ್ಮವೇ (ಆಗಿದ್ದು) ಹುಟ್ಟುತ್ತದೆ ಎಂದು ವಾದಿಗಳು ಕಲ್ಪಿಸುವರಲ್ಲವೆ? ಆದ್ದರಿಂದ ಅಜಾತವು ಹುಟ್ಟುತ್ತದೆಯಷ್ಟೆ?, (ಆದ್ದರಿಂದ)

1. ಯಾವದೂ ಹುಟ್ಟುವದಿಲ್ಲವೆಂಬುದನ್ನು ವಾದಿಗಳು ತಮ್ಮ ವಿವಾದದಿಂದ ಸಿದ್ಧಪಡಿಸುತ್ತಾರೆಂದು ಹಿಂದೆ ೪ನೆಯ ಕಾರಿಕೆಯಲ್ಲಿ ಪ್ರತಿಜ್ಞೆ ಮಾಡುತ್ತಲ್ಲ, ಅದನ್ನು.
2. ಅಜಾತವು ಹುಟ್ಟುತ್ತದೆ ಎಂದರೆ ಹುಟ್ಟಿತೆಂದು ಹೇಳುತ್ತಾರೆ ಎಂದರ್ಥ.

ಅದಕ್ಕೆ ಹುಟ್ಟದೆ ಇರುವದೇ ಪ್ರಕೃತಿಯು¹. ಆದ್ದರಿಂದ ಅದಕಾರಣ ಹುಟ್ಟದೆ ಇರುವ ದೆಂಬ ಪ್ರಕೃತಿಗೆ ಬೇರ್ಪಡುವದು, ಎಂದರೆ ಹುಟ್ಟುವದು ಹೇಗೂ ಆಗಲಾರದು.

ಸಂಸಾರಮೋಕ್ಷಗಳು ಪರಮಾರ್ಥವೆಂದರೆ ದೋಷ

(ಭಾಷ್ಯ)

೨೨೦. ಆಯಂ ಚ ಅಪರಃ ಆತ್ಮನಃ ಸಂಸಾರಮೋಕ್ಷಯೋಃ ಪರಮಾರ್ಥ ಸದ್ಭಾವವಾದಿನಾಂ ದೋಷಃ ಉಚ್ಯತೇ—

(ಭಾಷ್ಯಾರ್ಥ)

ಆತ್ಮನಿಗೆ ಸಂಸಾರಮೋಕ್ಷಗಳು ಪರಮಾರ್ಥವಾಗಿ ಇರುವವೆಂಬ ವಾದಿಗಳ (ಮತದಲ್ಲಿ) ಈ ಇನ್ನೊಂದು² ದೋಷವನ್ನು ಹೇಳುತ್ತಾರೆ:—

ಅನಾದೇರನ್ತವತ್ತ್ವಂ ಚ ಸಂಸಾರಸ್ಯ ನ ಸೇತ್ಸ್ಯತಿ |
ಅನನ್ತತಾ ಚಾದಿಮತೋ ಮೋಕ್ಷಸ್ಯ ನ ಭವಿಷ್ಯತಿ || ೩೦ ||

೩೦. ಅನಾದಿಯಾದ ಸಂಸಾರಕ್ಕೆ ಅಂತವಿರುವದೆಂಬುದು ಸಿದ್ಧಿಸಿ ಲಾರದು; ಆದಿಯುಳ್ಳ ಮೋಕ್ಷಕ್ಕೆ ಅನಂತತ್ವವೂ ಆಗಲಾರದು.

(ಭಾಷ್ಯ)

೨೨೧. ಅನಾದೇಃ ಅತಿತಕೋಟಿರಹಿತಸ್ಯ ಸಂಸಾರಸ್ಯ ಅನ್ತವತ್ತ್ವಂ ಸಮಾಪ್ತಿಃ ನ ಸೇತ್ಸ್ಯತಿ ಯುಕ್ತತಃ ಸಿದ್ಧಿಂ ನೋಪಯಾಸ್ಯತಿ | ನ ಹಿ ಅನಾದಿಃ ಸನ್ ಅನ್ತವಾನ್ ಕಶ್ಚಿತ್ ಪದಾರ್ಥಃ ದೃಷ್ಟಃ ಲೋಕೇ | ಬೀಜಾಜ್ಜುರಸಮ್ಬಂಧ ನೈರನ್ತರ್ಯವಿಚ್ಛೇದೋ ದೃಷ್ಟಃ ಇತಿ ಚೇತ್ | ನ | ಏಕವಸ್ತುಭಾವೇನ ಅವೋದಿ ತತ್ವಾತ್ | ತಥಾ ಅನನ್ತತಾಪಿ ವಿಜ್ಞಾನಪ್ರಾಪ್ತಿಕಾಲಪ್ರಭವಸ್ಯ ಮೋಕ್ಷಸ್ಯ ಆದಿ ಮತಃ ನ ಭವಿಷ್ಯತಿ | ಘಟಾದಿಷು ಅದರ್ಶನಾತ್ | ಘಟಾದಿವಿನಾಶವತ್ ಅನಸ್ತು ತ್ವಾತ್ ಅದೋಷಃ ಇತಿ ಚೇತ್ | ತಥಾ ಚ ಮೋಕ್ಷಸ್ಯ ಪರಮಾರ್ಥಸದ್ಭಾವಪ್ರತಿಜ್ಞಾ ಹಾನಿಃ | ಅಸತ್ತ್ವಾದೇವ ಶಶವಿಷಾಣಸ್ಯೇವ ಆದಿಮತ್ತ್ವಾಭಾವಶ್ಚ ||

1. ಸ್ವಭಾವವು.

2. ಹುಟ್ಟಿಲ್ಲದ ಆತ್ಮನಿಗೆ ಹುಟ್ಟನ್ನು ಹೇಳುವ ದೋಷವಲ್ಲದೆ ಮತ್ತೊಂದು ದೋಷ ವನ್ನೂ ಹೇಳುತ್ತಾರೆ ಎಂದರ್ಥ.

(ಭಾಷ್ಯಾರ್ಥ)

ಅನಾದಿಯಾದ ಹಿಂದೆ (ಇರುವ)ದೊಂಬ ಕೋಟಿಯಿಲ್ಲದ ಸಂಸಾರಕ್ಕೆ (ಇಲ್ಲಿಗೆ) ಮುಗಿಯಿತೆಂಬುದು ಸಿದ್ಧಿ ಸಲಾರದು, ಯುಕ್ತಿಯಿಂದ ಸಿದ್ಧಿಯನ್ನು ಹೊಂದಲಾರದು¹. ಏಕೆಂದರೆ ಅನಾದಿಯಾಗಿದ್ದು ಕೊನೆಯುಳ್ಳದ್ದಾಗಿರುವ ಯಾವ ಪದಾರ್ಥವೂ ಲೋಕದಲ್ಲಿ ಕಂಡುಬಂದಿರುವದಿಲ್ಲ. ಬೀಜ, ಅಂಕುರಗಳಿವುಗಳ ಸಂಬಂಧ ಪ್ರನಾಹವು ನಾಶನಾದದ್ದು ಕಂಡುಬಂದಿಲ್ಲವೆ? ಎಂದರೆ ಇಲ್ಲ. ಏಕೆಂದರೆ (ಆ ದೃಷ್ಟಾಂತದಲ್ಲಿ ಅನಾದಿಯಾದ) ಯಾವದೊಂದು ವಸ್ತುವೂ ಇಲ್ಲವೆಂದು (ಇದಕ್ಕೆ) ಪರಿಹಾರವನ್ನು (ಆಗಲಿ) ಹೇಳಿರುತ್ತೇನೆ.²

ಇದರಂತೆ ಜ್ಞಾನವನ್ನು ಪಡೆಯುವ ಕಾಲದಲ್ಲಿಯೇ ಹುಟ್ಟುವದಾಗಿ ಅದಿಯುಳ್ಳ ಮೋಕ್ಷಕ್ಕೆ ಅಂತವಿಲ್ಲವೆಂಬದೂ ಆಗಲಾರದು³. ಏಕೆಂದರೆ (ಅದಿಯುಳ್ಳ) ಗಡಿಗೆಯೇ ಮುಂತಾದವುಗಳಲ್ಲಿ (ಹೀಗೆ ಅಂತವಿಲ್ಲದಿರುವದು) ಕಂಡುಬಂದಿಲ್ಲ. ಗಡಿಗೆಯೇ ಮುಂತಾದವುಗಳ ವಿನಾಶದಂತೆ (ಇದೂ) ಅಭಾವರೂಪವಾಗಿರುವದರಿಂದ (ಹೀಗೆ ಅಂಗೀಕರಿಸುವದರಲ್ಲಿ) ಯಾವ ದೋಷವೂ ಇಲ್ಲವಲ್ಲ! - ಎಂದರೆ ಆಗ ಮೋಕ್ಷವು ನಿಜವಾಗಿಯೂ ಇರುವ ಪದಾರ್ಥವೆಂದು ಮಾಡಿದ ಪ್ರತಿಜ್ಞೆಯನ್ನು ಬಿಟ್ಟಂತೆ ಆಗುವದು. ಅಸತ್ತಾಗಿರುವದರಿಂದಲೇ ಮೊಲದಕೊಂಬಿಗೆ ಹೇಗೆ (ಅದಿಯಿಲ್ಲವೋ ಅದರಂತೆ ಇದಕ್ಕೂ) ಅದಿಯಿಲ್ಲದೆ ಹೋಗುವದು⁴.

1. ಗೀ. ಭಾ. ೧೩-೨ (ಭಾ. ಭಾ. ೨೨೦) ನೋಡಿ.

2. ೪-೨೦ ರಲ್ಲಿ.

3. ಜ್ಞಾನವು ಇದ್ದ ಮೋಕ್ಷವನ್ನು ತಿಳಿಸದೆ, ಹೊಸದಾಗಿ ಮೋಕ್ಷವನ್ನುಂಟು ಮಾಡುವದೆಂದರೆ ಈ ದೋಷ.

4. ದುಃಖಧ್ವಂಸವೇ ಮೋಕ್ಷವೆಂಬ ತಾರ್ಕಿಕರ ಮತದಲ್ಲಿ ಅದಿಯುಳ್ಳ ಅಂತವಿಲ್ಲದ ಪ್ರಧ್ವಂಸಾಭಾವವನ್ನು ದೃಷ್ಟಾಂತವಾಗಿ ಕೊಟ್ಟರೂ ಕೊಡಬಹುದು ಮೋಕ್ಷವು ಭಾವರೂಪ ವೆಂಬವರಿಗೆ ಈ ದೃಷ್ಟಾಂತವೂ ಇಲ್ಲವೆಂದು.

5. ಪ್ರಧ್ವಂಸಾಭಾವದಂಥ ಪದಾರ್ಥಕ್ಕೆ ಅದಿಯಿದೆ ಎಂಬ ತಾರ್ಕಿಕರ ಮತವು ಸರಿಯಲ್ಲ. ಏನೆಂದರೆ ಅಭಾವವೆಂದರೆ ತಾನೇ ಇಲ್ಲದ್ದು; ಅದಕ್ಕೆ ಅದಿ ಎಲ್ಲಿಂದ ಬರ ಬೇಕು?... ಎಂದು ಭಾವ. ತೈ. ಭಾ. ಭಾ. ೯; ಗೀ. ಭಾ. ೧೮-೪೮. (ಭಾ. ಭಾ. ೫೪೭) ಇವುಗಳಲ್ಲಿ ಅಭಾವವು ವಿಕಲ್ಪಮಾತ್ರವೆಂದು ತೋರಿಸಿವೆ.

ಜಾಗ್ರತ್ಪದಾರ್ಥಗಳು ಮಿಥ್ಯೆ, ಆದ್ದರಿಂದಲೂ ಸಂಸಾರಮೋಕ್ಷಗಳಿಲ್ಲ

ಆದಾನನ್ನೇ ಚ ಯನ್ನಾಸ್ತಿ ವರ್ತಮಾನೇಽಪಿ ತತ್ರಥಾ |
ವಿತಥೈಃ ಸದೃಶಾಃ ಸನ್ನೋಽವಿತಥಾ ಇವ ಲಕ್ಷಿತಾಃ || ೩೧ ||

ಸಪ್ರಯೋಜನತಾ ತೇಷಾಂ ಸ್ವಪ್ನೇ ವಿಪ್ರತಿಪದ್ಯತೇ |
ತಸ್ಮಾದಾದ್ಯಂತವತ್ತೇನ ಮಿಥ್ಯೈವ ಖಲು ತೇ ಸ್ತೃತಾಃ || ೩೨ ||

೩೧-೩೨. ಮೊದಲಿನಲ್ಲಿಯೂ ಕೊನೆಯಲ್ಲಿಯೂ ಯಾವುದು ಇಲ್ಲವೋ ಅದು ಈಗಲೂ ಹಾಗೆಯೇ ವಿತಥಗಳಿಗೆ ಸಮಾನವಾಗಿದ್ದು ಕೊಂಡು ಅವಿತಥಗಳಂತೆ ಕಾಣುತ್ತಿರುವವು. ಅವುಗಳಿಗೆ (ಇರುವ) ಸಪ್ರಯೋಜನತ್ವವು ಕನಸಿನಲ್ಲಿ ವಿರುದ್ಧವಾದ ಅಭಿಪ್ರಾಯಕ್ಕೀಡಾಗುತ್ತದೆ. ಆದ್ದರಿಂದ ಆದ್ಯಂತಗಳಿರುವದರಿಂದ ಅವು ಮಿಥ್ಯೆಯೇ ಎನಿಸುವವು.

(ಭಾಷ್ಯ)

೨೨೨. ವೈತಥೈಃ ಕೃತವ್ಯಾಖ್ಯಾನೌ ಶ್ಲೋಕೌ ಇಹ ಸಂಸಾರಮೋಕ್ಷಾಭಾವ ಪ್ರಸಜ್ಜೀನ ಪಠಿತೌ ||

(ಭಾಷ್ಯಾರ್ಥ)

ವೈತಥ್ಯದಲ್ಲ (ಇವೆರಡು) ಶ್ಲೋಕಗಳಿಗೂ ವ್ಯಾಖ್ಯಾನಮಾಡಿರುತ್ತದೆ. ಸಂಸಾರಮೋಕ್ಷಗಳು (ನಿಜವಾಗಿ) ಇಲ್ಲವೆಂದು (ಹೇಳುವ) ಪ್ರಸಕ್ತಿಯಿಂದ (ಇದನ್ನು ಮತ್ತೆ ಇಲ್ಲಿ) ಹೇಳಿದೆ.

ಕನಸಿನಂತೆ ಎಚ್ಚರವೂ ಮಿಥ್ಯೆ

(ಭಾಷ್ಯ)

೨೨೩. “ ನಿಮಿತ್ತಸ್ಯಾನಿಮಿತ್ತತ್ವಮಿಷ್ಯತೇ ಭೂತದರ್ಶನಾತ್ ” (೪-೨೫)
ಇತ್ಯಯಮ್ ಅರ್ಥಃ ಪ್ರಪಚ್ಛ್ಯತೇ ಏತೈಃ ಶ್ಲೋಕೈಃ—

1. ೨-೬, ೭ ಈ ಕಾರಿಕೆಗಳು. ಸಕಲ ಪದಾರ್ಥಗಳೂ ಮಿಥ್ಯೆಯಾಗಿರುವಲ್ಲಿ ಬಂಧಮೋಕ್ಷಗಳು ಹೇಗೆ ಸತ್ಯವಾಗುವವು ?-ಎಂದು ಭಾವ.

(ಭಾಷ್ಯಾರ್ಥ)

“ನಿಮಿತ್ತವು ನಿಮಿತ್ತವಲ್ಲವೆಂದು ಭೂತದರ್ಶನದಿಂದ ಒಪ್ಪಿರುತ್ತೇನೆ”
(೪-೨೫) ಎಂಬೀ ವಿಷಯವನ್ನು ಈ ಶ್ಲೋಕಗಳಿಂದ ವಿವರಿಸುತ್ತಾರೆ:—

ಸರ್ವೇ ಧರ್ಮಾ ನ್ಯುಷಾ ಸ್ವಪ್ನೇ ಕಾಯಸ್ಯಾನ್ತರ್ನಿದರ್ಶನಾತ್ |
ಸಂವೃತೇಽಸ್ಮಿನ್ ಪ್ರದೇಶೇ ವೈ ಭೂತಾನಾಂ ದರ್ಶನಂ ಕುತಃ || ೩೩ ||

೩೩. ಕನಸಿನಲ್ಲಿ (ಕಾಣುವ) ಎಲ್ಲಾ ಧರ್ಮಗಳೂ ಸುಳ್ಳೇ; ಏಕೆಂದರೆ ಅವು ಶರೀರದ ಒಳಗಡೆ ಕಾಣಬರುತ್ತವೆ. ಸಂಕುಚಿತವಾದ ಈ ಸ್ಥಳದಲ್ಲಿ ಭೂತಗಳನ್ನು ನೋಡುವುದೆಲ್ಲಿ (ಬಂತು)?

ನ ಯುಕ್ತಂ ದರ್ಶನಂ ಗತ್ವಾ ಕಾಲಸ್ಯಾನಿಯಮಾದ್ಗತೌ |
ಪ್ರತಿಬುದ್ಧಶ್ಚ ವೈ ಸರ್ವಸ್ತಸ್ಮಿನ್ ದೇಶೇ ನ ವಿದ್ಯತೇ || ೩೪ ||

೩೪. ಹೋಗಿ (ಪದಾರ್ಥಗಳನ್ನು) ನೋಡುತ್ತಾನೆಂಬುದು ಯುಕ್ತವಲ್ಲ; ಏಕೆಂದರೆ (ಅಲ್ಲಿ) ಹೋಗುವುದಕ್ಕೆ (ಬೇಕಾದ) ಕಾಲ (ವಿಷ್ಟಿರಬೇಕೆಂಬ) ನಿಯಮವಿರುವುದಿಲ್ಲ. ಎಚ್ಚತ್ತವನು ಯಾವನೂ ಆ ದೇಶದಲ್ಲಿರುವುದಿಲ್ಲ.

(ಭಾಷ್ಯ)

೨೨೪. ಜಾಗರಿತೇ ಗತ್ಯಾಗಮನಕಾಲೋ ನಿಯತಃ ದೇಶಪ್ರವಾಣಂ ಯಃ ತಸ್ಯ ಅನಿಯಮಾತ್ ನಿಯಮಸ್ಯ ಅಭಾವಾತ್ ಸ್ವಪ್ನೇ ನ ದೇಶಾನ್ತರಗಮನಮ್ ಇತ್ಯರ್ಥಃ ||

1. ಜೀವರೂ ಪದಾರ್ಥಗಳೂ.

2. ಎಚ್ಚರದ ಶರೀರದ ಒಳಗೇ ನಾವು ಕನಸನ್ನು ಕಾಣುತ್ತೇವೆಂಬುದು ಎಚ್ಚರದ ದೃಷ್ಟಿಯಿಂದ. ಈ ದೃಷ್ಟಿಯಿಂದ ಕನಸನ್ನು ಸುಳ್ಳೆಂದು ತೋರಿಸಿ ಅದೃಷ್ಟಾಂತದ ಬಲದಿಂದ ಎಚ್ಚರವನ್ನೂ ಸುಳ್ಳೆಂದು ೩ನೆಯ ಕಾರಿಕೆಯಲ್ಲಿ ಸಾಧಿಸಿರುತ್ತಾರೆ. ವ್ಯಾಖ್ಯಾನಕಾರರು ಕನಸಿನ ಶ್ಲೋಕಗಳನ್ನು ಎಚ್ಚರವು ಸುಳ್ಳೆಂದು ತೋರಿಸುವುದಕ್ಕೂ ಉಪಯೋಗಿಸಿರುತ್ತಾರೆ. ಉದಾಹರಣೆಗೆ ಈ ಶ್ಲೋಕದ 'ಕಾಯಸ್ಯಾನ್ತಃ' ಎಂಬುದಕ್ಕೆ ವಿರಾಡ್ವೇದದಲ್ಲಿರುವುದರಿಂದ 'ಎಚ್ಚರವೂ ಸುಳ್ಳು ಎಂದು ಬರೆದಿದ್ದಾರೆ. ಇದು ಅಷ್ಟು ಒಪ್ಪಾಗಿರುವುದಿಲ್ಲ.

3. ಪ್ರಾಣಿಗಳನ್ನು ಮತ್ತು ಇತರ ಪದಾರ್ಥಗಳನ್ನು.

4. " ಗತ್ಯಾಗಮನಕಾಲೋ ನಿಯತಃ " ವಾ|| ಮೈ||

5. " ದೇಶಃ " ಎಂಬ ಪಾಠವನ್ನು ಹೀಗೆ ತಿದ್ದಿಕೊಂಡಿದೆ.

(ಭಾಷ್ಯಾರ್ಥ)

ಎಚ್ಚರವಲ್ಲ ದೇಶಸ್ವಸೂಣವೆಂದೆ ಹೋಗಿ ಬರುವವಕ್ಕೆ ಎಷ್ಟು ಕಾಲವು ಗೊತ್ತಾಗಿರುವುದೋ, ಅದರ ಅನಿಯಮವಿರುವದರಿಂದ ನಿಯಮವಿರುವದಿಲ್ಲವಾದ್ದರಿಂದ ಕನಸಿನಲ್ಲಿ ಬೇರೊಂದು ಸ್ಥಲಕ್ಕೆ (ನಿಜವಾಗಿ) ಹೋಗಿರುವದಿಲ್ಲ ಎಂದರ್ಥ.

ಮಿತ್ರಾದ್ಯೈಃ ಸಹ ಸಮ್ಪ್ರಸ್ತ್ರೈಃ ಸಮ್ಪುದ್ಧೋ ನ ಪ್ರಪದ್ಯತೇ |
ಗೃಹೀತಂ ಚಾಪಿ ಯತ್ಕಿಂಚಿತ್ ಪ್ರತಿಬುದ್ಧೋ ನ ಪಶ್ಯತಿ || ೩೫ ||

೩೫. ಮಿತ್ರರೇ ಮುಂತಾದವರೊಡನೆ ಆಲೋಚನೆಮಾಡಿ ಎಚ್ಚತ್ತವನು (ಅವನು) ನಂಬುವದಿಲ್ಲ. ಮತ್ತು ಯಾವದನ್ನಾದರೂ ತೆಗೆದುಕೊಳ್ಳುವರೆ (ಅವನು) ಎಚ್ಚತ್ತವನು ಕಾಣುವದಿಲ್ಲ.

(ಭಾಷ್ಯ)

೩೫. ಮಿತ್ರಾದ್ಯೈಃ ಸಹ ಸಮ್ಪ್ರಸ್ತ್ರೈಃ ತದೇವ ಮನ್ತ್ರಣಂ ಪ್ರತಿಬುದ್ಧಃ ನ ಪ್ರಪದ್ಯತೇ | ಗೃಹೀತಂ ಚ ಯತ್ಕಿಂಚಿತ್ ಹಿರಣ್ಯಾದಿ ನ ಪ್ರಾಪ್ನೋತಿ | ತತ್ರೈವ ನ ದೇಶಾಸ್ವರಂ ಗಚ್ಛತಿ ಸ್ಪಷ್ಟೇ ||

(ಭಾಷ್ಯಾರ್ಥ)

ಮಿತ್ರರು ಮುಂತಾದವರೊಡನೆ (ಕನಸಿನಲ್ಲಿ) ಆಲೋಚನೆಮಾಡಿದ್ದರೂ ಎಚ್ಚತ್ತವನು ಅದೇ ಆಲೋಚನೆಯನ್ನು (ನಿಜವೆಂದು) ನಂಬುವದಿಲ್ಲ. ಚಿನ್ನವೇ

1. ಎಚ್ಚರವಲ್ಲ ಇಷ್ಟು ದೂರಕ್ಕೆ ಹೋಗಿರುವವಕ್ಕೆ ಇಷ್ಟು ಕಾಲವು ಬೇಕೆಂಬ ನಿಯಮವಿರುವುದು. ಅದರೂ ರಾತ್ರಿ ಎಚ್ಚರವಲ್ಲ ಮಲಗಿದವನು ಕಾಲಿಗೆ ಹೋದಂತೆ ಒಂದು ಘಳಿಗೆಯೊಳಗಾಗಿ ಕನಸುಕಾಣುತ್ತಾನೆ!

2. ಈ ಕಾರಿಕೆಯ ಉತ್ತರಾರ್ಥವು ೨-೨ ರಲ್ಲಿದೆ; ಆ ಕಾರಿಕೆಯ ಭಾಷ್ಯವನ್ನು ನೋಡಿ.

3. " ಗತಶ್ಚ " ವಾ ||

4. ಮಿತ್ರರೊಡನೆ ಮಾತನಾಡುತ್ತಿದ್ದಂತೆ ಕನಸಾಗಿ ಎಚ್ಚತ್ತವನಿಗೆ ಅವರೊಡನೆ ತಾನು ನಿಜವಾಗಿ ಮಾತನಾಡಿದನೆಂಬ ನಂಬಿಕೆಯಾಗುವದಿಲ್ಲ; ಆ ಗೆಳೆಯರೂ ಕನಸಿನಲ್ಲಿ ನಿನ್ನೊಡನೆ ನಾವು ಮಾತನಾಡಿದವೆಂದು ಬಿಚ್ಚುವದಿಲ್ಲ. ಆ ಮಿತ್ರರಿದ್ದ ಬೇರೊಂದು ಸ್ಥಲಕ್ಕೆ ನಾವು ನಿಜವಾಗಿ ಹೋಗಿರಲಿಲ್ಲವೆಂದು ಇದರಿಂದ ಸಿದ್ಧವಾಯಿತು.

ಮುಂತಾಗಿ (ತಾನು) ತೆಗೆದುಕೊಂಡಿದ್ದ ಯಾವದಾದರೂ (ವಸ್ತುವನ್ನು) ಪಡೆದಿರುವ ದಿಲ್ಲ. ಆದ್ದರಿಂದಲೂ ಕನಸಿನಲ್ಲಿ ಬೇರೊಂದು ಸ್ಥಲಕ್ಕೆ (ನಿಜವಾಗಿ) ಹೋಗಿರುವುದಿಲ್ಲ.

**ಸ್ವಪ್ನೇ ಚಾವಸ್ತುಕಃ ಕಾಯಃ ಪೃಥಗನ್ಯಸ್ಯ ದರ್ಶನಾತ್ |
ಯಥಾ ಕಾಯಸ್ತಥಾ ಸರ್ವಂ ಚಿತ್ತದೃಶ್ಯಮವಸ್ತುಕಮ್ || ೩೬ ||**

೩೬. ಕನಸಿನಲ್ಲಿರುವ ಶರೀರವು ಅಸತ್ಯ(ವಾಗಿರುತ್ತದೆ); ಏಕೆಂದರೆ (ಅದಕ್ಕಿಂತ) ಬೇರೆಯಾಗಿ ಮತ್ತೊಂದು ಕಾಣಿಸುತ್ತಿರುವುದು. ಶರೀರವು ಹೇಗೋ ಹಾಗೆ ಚಿತ್ತದೃಶ್ಯವಾದದ್ದೆಲ್ಲವೂ ಅಸತ್ಯವೇ.

(ಭಾಷ್ಯ)

೨೭೬. ಸ್ವಪ್ನೇ ಚ ಅಸನ್ ದೃಶ್ಯತೇ ಯಃ ಕಾಯಃ ಸಃ ಅವಸ್ತುಕಃ | ತತಃ ಅನ್ಯಸ್ಯ ಸ್ವಾಪದೇಶಸ್ಥಸ್ಯ ಪೃಥಕ್ ಕಾಯಾನ್ತರಸ್ಯ ದರ್ಶನಾತ್ | ಯಥಾ ಸ್ವಪ್ನ ದೃಶ್ಯಃ ಕಾಯಃ ಅಸನ್ ತಥಾ ಸರ್ವಂ ಚಿತ್ತದೃಶ್ಯಮ್ ಅವಸ್ತುಕಂ ಜಾಗರಿತೇಽಪಿ | ಚಿತ್ತದೃಶ್ಯತ್ವಾತ್ ಇತ್ಯರ್ಥಃ | ಸ್ವಪ್ನಸಮತ್ಪಾತ್ ಅಸತ್ ಜಾಗರಿತಮಪಿ ಇತಿ ಪ್ರಕರಣಾರ್ಥಃ ||

(ಭಾಷ್ಯಾರ್ಥ)

ಮತ್ತು ಕನಸಿನಲ್ಲಿ ತಿರುಗಾಡುತ್ತಿ(ರುವಂತೆ) ಕಾಣುತ್ತಿರುವುದೆಲ್ಲ, ಆ ಶರೀರವು ಅಸತ್ಯವು. ಏಕೆಂದರೆ ಅದಕ್ಕಿಂತ ಬೇರೆಯಾಗಿ ನಿದ್ರೆಮಾಡುತ್ತಿರುವ ಸ್ಥಲದಲ್ಲಿ ಮತ್ತೊಂದು ಶರೀರವು ಕಾಣುತ್ತಿರುವುದು. ಹೇಗೆ ಕನಸಿನಲ್ಲಿ ಕಾಣುವ ಶರೀರವು ಅಸತ್ಯವೋ ಹಾಗೆ ಚಿತ್ತದೃಶ್ಯವಾದ ಎಲ್ಲವೂ ಎಚ್ಚರದಲ್ಲಿಯೂ ಅಸತ್ಯವೇ; ಏಕೆಂದರೆ (ಕನಸಿನ ದೃಶ್ಯದಂತೆ ಅದೂ) ಚಿತ್ತದೃಶ್ಯವಾಗಿರುತ್ತದೆ. ಕನಸಿಗೆ ಸಮನಾಗಿರುವುದರಿಂದ ಎಚ್ಚರವೂ ಸುಳ್ಳೇ ಎಂಬುದು ಪ್ರಕರಣದ ಅರ್ಥವು.

1. ಕನಸಿನ ಯಾವ ವಸ್ತುಗಳೂ ಎಚ್ಚರಕ್ಕೆ ಬರುವಹಾಗಿಲ್ಲ. ಅಂಥ ವಸ್ತುಗಳೇ ನಮಗೆ ಸಿಕ್ಕರೂ ಕನಸಿನ ಮತ್ತು ಎಚ್ಚರದ ವಸ್ತುಗಳು ಅದೇ ವಸ್ತುಗಳು ಎಂದು ನಂಬುವ ದಕ್ಕೆ ಯಾವ ಪ್ರಮಾಣವೂ ಇರುವುದಿಲ್ಲ.
2. ಈ ಶರೀರವು ಕಾಣುವದೆಂಬುದು ಎಚ್ಚರವಾಗಿರುವ ಮತ್ತೊಬ್ಬರ ದೃಷ್ಟಿಯಿಂದ.
3. ಎಚ್ಚರದಲ್ಲಿ ಕಾಣುವದೆಲ್ಲವೂ ಮಿಥ್ಯೆ; ಏಕೆಂದರೆ ಅದು ಕನಸಿನ ಶರೀರಾದಿಗಳಂತೆ ಚಿತ್ತದೃಶ್ಯವಾಗಿರುತ್ತದೆ-ಎಂಬ ಅನುಮಾನವು ಇಲ್ಲಿ ಸೂಚಿತವಾಗಿದೆ ಎಂದು ಭಾವ.

ಎಚ್ಚರಕನಸುಗಳಿಗೆ ಕಾರ್ಯಕಾರಣಭಾವವಿಲ್ಲ

(ಭಾಷ್ಯ)

೨೭೭. ಇತಶ್ಚ ಅಸತ್ತ್ವಂ ಜಾಗರಿತವಸ್ತುನಃ—

(ಭಾಷ್ಯಾರ್ಥ)

ಈ (ಕಾರಣ)ದಿಂದಲೂ ಎಚ್ಚರದ ವಸ್ತು ಅಸತ್ಯಃ—

ಗ್ರಹಣಾಜ್ಞಾ ಗರಿತವತ್ ತದ್ಧೇತುಃ ಸ್ವಪ್ನ ಇಷ್ಯತೇ |

ತದ್ಧೇತುತ್ವಾತ್ತು ತಸ್ಮೈವ ಸಜ್ಜಾ ಗರಿತಮಿಷ್ಯತೇ || ೩೭ ||

೩೭. ಎಚ್ಚರದಂತೆ ಕಂಡುಬರುವದರಿಂದ ಸ್ವಪ್ನವು ತದ್ಧೇತುವೆನಿಸುವದು. ಆದರೆ ತದ್ಧೇತುವಾಗಿರುವದರಿಂದ ಅವನಿಗೇ ಎಚ್ಚರವು ಇರುವದೆನಿಸುವದು.

(ಭಾಷ್ಯ)

೨೭೮. ಜಾಗರಿತವತ್ ಜಾಗರಿತಸ್ಯೇವ ಗ್ರಹಣಾತ್ ಗ್ರಾಹ್ಯಗ್ರಾಹಕರೂಪೇಣ ಸ್ವಪ್ನಸ್ಯ ತತ್ ಜಾಗರಿತಂ ಹೇತುಃ ಅಸ್ಯ ಸ್ವಪ್ನಸ್ಯ ಸ ಸ್ವಪ್ನಃ ತದ್ಧೇತುಃ ಜಾಗರಿತ ಕಾರ್ಯಮ್ ಇಷ್ಯತೇ | ತದ್ಧೇತುತ್ವಾತ್ (ತು) ಜಾಗರಿತಕಾರ್ಯತ್ವಾತ್ ತಸ್ಮೈವ ಸ್ವಪ್ನದೃಶ ಏವ ಸತ್ ಜಾಗರಿತಮ್ ನ ತು ಅನೈಷಾನ್ಮಾ | ಯಥಾ ಸ್ವಪ್ನಃ ಸ್ವಪ್ನದೃಶ ಏವ ಸನ್ ಸಾಧಾರಣವಿದ್ಯಮಾನವಸ್ತುವತ್ ಅವಭಾಸತೇ, ತಥಾ ತತ್ಕಾರಣತ್ವಾತ್ ಸಾಧಾರಣವಿದ್ಯಮಾನವಸ್ತುವತ್ ಅವಭಾಸಮಾನಮ್ | ನ ತು ಸಾಧಾರಣಂ ವಿದ್ಯಮಾನವಸ್ತು ಸ್ವಪ್ನವದೇವ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಎಚ್ಚರದಂತೆ, ಅರಿಯಲ್ಪಡತಕ್ಕದ್ದು ಅರಿಯುವದು—ಎಂಬ ರೂಪದಿಂದ ಎಚ್ಚರದಂತೆ ಕಾಣಬರುವದರಿಂದ ಸ್ವಪ್ನವು ತದ್ಧೇತು—ಅದು, ಎಚ್ಚರವು ಈ ಕನಸಿಗೆ ಹೇತುವಾಗಿರುವದರಿಂದ ಈ ಸ್ವಪ್ನವು ತದ್ಧೇತು—ಎಚ್ಚರದ ಕಾರ್ಯವು ಎನಿಸುವದು. ಆದರೆ ತದ್ಧೇತುವಾಗಿರುವದರಿಂದ ಎಚ್ಚರದ ಕಾರ್ಯವಾಗಿರುವದರಿಂದ ಅವನಿಗೇ (ಆ) ಕನಸುಕಾಣುವವನಿಗೇ (ಆ) ಎಚ್ಚರವು ಇರುವದೇ ಹೊರತು ಮತ್ತೊಬ್ಬರಿಗಿರುವದಿಲ್ಲ. ಕನಸಿನಂತೆಯೇ (ಇದು) ಎಂದು ಅಭಿಪ್ರಾಯ. ಹೇಗೆ ಕನಸು

ಕನಸುಕಾಣುವವನಿಗೇ ಇರುವದಾದರೂ (ಎಲ್ಲರಿಗೂ) ಸಮಾನವಾಗಿರುವ ವಸ್ತುವಿನಂತೆ ತೋರುತ್ತಿರುವದೋ ಅದರಂತೆ ಅದಕ್ಕೆ ಕಾರಣವಾಗಿರುವದರಿಂದ! (ಎಚ್ಚರವೂ ಎಲ್ಲರಿಗೂ) ಸಮಾನವಾಗಿರುವ ವಸ್ತುವಿನಂತೆ ತೋರುವದು. ಆದರೆ ಕನಸಿನಂತೆಯೇ (ಅದು ಎಲ್ಲರಿಗೂ) ಸಮಾನವಾಗಿರುವ ವಸ್ತುವಲ್ಲ ಎಂದು ಅಭಿಪ್ರಾಯ?.

(ಭಾಷ್ಯ)

೨೭೯. ನನು ಸ್ವಪ್ನಕಾರಣತ್ವೇಽಪಿ ಜಾಗರಿತವಸ್ತುನಃ ನ ಸ್ವಪ್ನವತ್ ಅನಸ್ತತ್ವಮ್ | ಅತ್ಯನ್ತಚಲೋ ಹಿ ಸ್ವಪ್ನಃ, ಜಾಗರಿತಂ ತು ಸ್ಥಿರಂ ಲಕ್ಷ್ಮಣತೇ | ಸತ್ಯಮ್ ಏವಮ್ ಅವಿವೇಕಿನಾಂ ಸ್ಯಾತ್ | ವಿವೇಕಿನಾಂ ತು ನ ಕಸ್ಯಚಿತ್ ವಸ್ತುನಃ ಉತ್ಪಾದಃ ಪ್ರಸಿದ್ಧಃ | ಅತಃ—

(ಭಾಷ್ಯಾರ್ಥ)

(ಆಕ್ಷೇಪ):— ಎಚ್ಚರವೆಂಬ ವಸ್ತು ಕನಸಿಗೆ ಕಾರಣವಾಗಿರುವದಾದರೂ (ಅದು) ಕನಸಿನ (ವಸ್ತುವಿನಂತೆ) ಅಸತ್ಯವಲ್ಲ. ಏಕೆಂದರೆ ಕನಸು ಅತ್ಯಂತ ಚಂಚಲವಾಗಿರುತ್ತದೆ; ಆದರೆ ಎಚ್ಚರವು ಸ್ಥಿರವಾಗಿ ಕಾಣುತ್ತದೆಯಲ್ಲ!

(ಪರಿಹಾರ):—ನಿಜ. ವಿಂಗಡಿಸಿ ತಿಳಿದುಕೊಳ್ಳಲಾರದವರಿಗೆ ಹಾಗೆಯೇ ಇರಬಹುದು. ಆದರೆ ವಿವೇಕಿಗಳಿಗೆ ಯಾವ ವಸ್ತುವೂ ಹುಟ್ಟುವದೆಂಬುದು ಸಿದ್ಧವಾಗಿರುವದಿಲ್ಲ. ಆದ್ದರಿಂದ—

1. ಕನಸು ಎಚ್ಚರದ ವಾಸನೆಯಿಂದಲೇ ಆಗುವದೆಂದು ಜನರು ಸಾಮಾನ್ಯವಾಗಿ ನಂಬುವದನ್ನು ಇಟ್ಟುಕೊಂಡು ಇಲ್ಲಿ ಹೇಳಿದೆ.

2. ಎಚ್ಚರವು ಎಲ್ಲರಿಗೂ ಸೇರಿದ್ದಾದರೆ ಅದರ ಕಾರ್ಯವಾದ ಕನಸೂ ಎಲ್ಲರಿಗೂ ಆಗಬೇಕು; ಹಾಗಿಲ್ಲ. ಆದ್ದರಿಂದ ಎಚ್ಚರವೂ ಎಲ್ಲರಿಗೂ ಸಮಾನವೆಂಬುದು ಭ್ರಾಂತಿಯೇ. ಕನಸೂ ತನ್ನ ಕಾಲದಲ್ಲಿ ಅಲ್ಲಿ ತೋರುತ್ತಿರುವವರಿಗೆಲ್ಲ ಸಮಾನವಾದ ಎಚ್ಚರದಂತೆಯೇ ಕಂಡರೂ ಎಚ್ಚರಕ್ಕೆ ಬಳಿಕ ಅದು ಕನಸುಕಂಡವನೊಬ್ಬನಿಗೇ ಆಯಿತೆಂದು ನಿಶ್ಚಯವಾಗುವಂತೆಯೇ ಎಚ್ಚರವೆಂಬವಸ್ಥೆಯನ್ನೂ ತಿಳಿಯಬೇಕು.

3. ಕನಸು ಒಂದೊಂದು ವೇಳೆ ಒಂದೊಂದು ಬಗೆಯಾಗಿ ತೋರುತ್ತದೆ; ಕನಸಿನ ವಸ್ತುಗಳೂ ಕ್ಷಣಕ್ಕೊಂದು ರೂಪವನ್ನು ಪಡೆಯುತ್ತವೆ. ಎಚ್ಚರವು ಹೀಗಲ್ಲವಲ್ಲ!—ಎಂದು ಆಕ್ಷೇಪ.

**ಉತ್ಪಾದಸ್ಯಾಪ್ರಸಿದ್ಧತ್ವಾದಜಂ ಸರ್ವಮುದಾಹೃತಮ್ |
ನ ಚ ಭೂತಾದಭೂತಸ್ಯ ಸಂಭವೋಽಸ್ತಿ ಕಥಂಚನ || ೩೮ ||**

೩೮. ಹುಟ್ಟುವದು ಪ್ರಸಿದ್ಧವಾಗಿಲ್ಲನಾದ್ದರಿಂದ ಎಲ್ಲವೂ ಅಜನೇ ಎಂದು ಹೇಳಲ್ಪಟ್ಟಿರುತ್ತದೆ. ಇರುವದರಿಂದ ಇಲ್ಲವು ಹುಟ್ಟುತ್ತದೆ ಎಂಬದು ಹೇಗೂ ಆಗಲಾರದು.

(ಭಾಷ್ಯ)

೨೮೦. ಅಪ್ರಸಿದ್ಧತ್ವಾತ್ ಉತ್ಪಾದಸ್ಯ ಆತ್ಮೈವ ಸರ್ವಮ್ ಇತಿ ಅಜಂ ಸರ್ವಮ್ ಉದಾಹೃತಂ ವೇದಾಂತೇಷು “ ಸ ಬಾಹ್ಯಾಭ್ಯನ್ತರೋ ಹೃಜಃ ” (ಮುಂ. ೨-೧-೨) ಇತಿ | ಯದಪಿ ಮನ್ಯಸೇ ಜಾಗರಿತಾತ್ ಸತಃ ಅಸನ್ ಸೃಷ್ಟಃ ಜಾಯತೇ ಇತಿ, ತದಸತ್ | ನ ಭೂತಾತ್ ವಿದ್ಯಮಾನಾತ್ ಅಭೂತಸ್ಯ ಅಸತಃ ಸಮ್ಭವಃ ಅಸ್ತಿ ಲೋಕೇ | ನ ಹಿ ಅಸತಃ ಶಶವಿಷಾಣಾದೇಃ ಸಮ್ಭವಃ ದೃಷ್ಟಃ ಕಥಂಚಿದಪಿ ||

(ಭಾಷ್ಯಾರ್ಥ)

ಹುಟ್ಟುವದೆಂಬುದು ಅಸಿದ್ಧವಾಗಿರುವದರಿಂದ ಎಲ್ಲವೂ ಆತ್ಮನೇ ಆಗಿರುವದರಿಂದ ಎಲ್ಲವೂ ಅಜವು ಎಂದು “ ಹೊರಗೂ ಒಳಗೂ ಅಜನೇ ” (ಮುಂ. ೨-೧-೨) ಎಂದು (ಮುಂತಾಗಿ) ವೇದಾಂತಗಳಲ್ಲಿ ಹೇಳಲ್ಪಟ್ಟಿರುತ್ತದೆ. ಇನ್ನು (ನಿಜವಾಗಿ) ಇರುವ ಎಚ್ಚರದಿಂದ ಇಲ್ಲದ ಕನಸು ಉಂಟಾಗುವದು ಎಂದು ತಿಳಿದಿರುವೆಯಲ್ಲ, ಅದು ಸರಿಯಲ್ಲ. (ಏಕೆಂದರೆ) ಭೂತದಿಂದ ಇರುವದರಿಂದ ಅಭೂತವು ಇಲ್ಲದ್ದು ಹುಟ್ಟುವದೆಂಬುದು ಲೋಕದಲ್ಲಿ (ಎಲ್ಲಿಯೂ) ಆಗುವಹಾಗಿಲ್ಲ. ಇಲ್ಲದಿರುವ ಮೊಲದಕೊಂಬು ವ್ಯಂತಾದದ್ದು ಹೇಗೂ? ಹುಟ್ಟುವದು ಕಂಡಿರುವದಿಲ್ಲವಲ್ಲವೆ ?

1. ಕನಸು ಹುಟ್ಟುವದೆಂದು ಒಪ್ಪಿದರಲ್ಲವೆ, ಆದಕೂ ಎಚ್ಚರಕ್ಕೂ ಇರುವ ತಾರತಮ್ಯವು ಹೇಗೆಂಬುದನ್ನು ವಿವರಿಸಬೇಕಾಗುವದು, ವೇದಾಂತಗಳ ಮತದಲ್ಲಿ ಯಾವ ದೊಂದೂ ಹುಟ್ಟುವದೇ ಇಲ್ಲ.

2. ನಿಜವಾಗಿರುವ ಕಾರಣದಿಂದಲಾಗಲಿ, ಅಸತ್ತಿನಿಂದಲಾಗಲಿ ಎಂದರ್ಥ. ಯಾವದೂ ಹುಟ್ಟುವದೇ ಇಲ್ಲನೆಂಬುದನ್ನು ೪-೨೨ರಲ್ಲಿ ತಿಳಿಸಿದ್ದಾಗಿದೆ. ಕನಸು ಚಂಚಲವಾಗಿ ತೋರುವದೆಂಬುದನ್ನು ಒಪ್ಪಿದರೂ ಅತ್ಯಂತವಾಗಿ ಹುಟ್ಟಿದೆ ಇರುವ ಎಚ್ಚರಕನಸುಗಳಿಗೆ ಕಾರ್ಯಕಾರಣಭಾವವನ್ನು ಒಪ್ಪಬೇಕಾಗಿರುವದಿಲ್ಲವೆಂದು ಭಾವ. ಕನಸಿನ ಚಂಚಲತೆಯಾಗಲಿ ಅದು ಕನಸೆಂಬುದಾಗಲಿ ನಮಗೆ ಕನಸಿನ ಕಾಲದಲ್ಲಿ ಹೊಳೆಯುವದೇ ಇಲ್ಲ, ಅದು ಆಗ ಎಚ್ಚರವೆಂದೇ ತೋರುತ್ತಿರುತ್ತದೆ-ಎಂಬುದನ್ನು ಲಕ್ಷ್ಯಕ್ಕೆ ತಂದರೆ ಆಕ್ಷೇಪಕ್ಕೆ ಕಾರಣವಿರುವದಿಲ್ಲ.

(ಭಾಷ್ಯ)

೨೮೧. ನನು ಉಕ್ತಂ ತ್ವಯೈವ ಸ್ವಪ್ನಃ ಜಾಗರಿತಕಾರ್ಯಮ್ ಇತಿ | ತತ್ ಕಥಮ್ ಉತ್ಪಾದೋಽಪ್ರಸಿದ್ಧಃ ಇತ್ಯುಚ್ಯತೇ ? ಶೃಣು ತತ್ರ ಯಥಾ ಕಾರ್ಯ ಕಾರಣಭಾವಃ ಅಸ್ಮಾಭಿಃ ಅಭಿಪ್ರೇತ ಇತಿ ||

(ಆಕ್ಷೇಪ):—ಕನಸು ಎಚ್ಚರದ ಕಾರ್ಯವೆಂದು ನೀನೇ ಹೇಳಿದ್ದೆಯಲ್ಲ ! ಹೀಗಿರುವಲ್ಲಿ ಹುಟ್ಟುವದೆಂಬುದೇ ಅಸಿದ್ಧವೆಂದು (ನೀನು ಈಗ) ಹೇಳುವುದು ಹೇಗೆ (ಸರಿ)?

(ಸಮಾಧಾನ):—ಅಲ್ಲಿ ಕಾರ್ಯಕಾರಣಭಾವವನ್ನು ಯಾವ ಅಭಿಪ್ರಾಯ ದಿಂದ (ಹೇಳಿದವೆಂಬುದನ್ನು ತಿಳಿಸುತ್ತೇವೆ) ಕೇಳು :—

**ಅಸಜ್ಜಾಗರಿತೇ ದೃಷ್ಟ್ವಾ ಸ್ವಪ್ನೇ ಪಶ್ಯತಿ ತನ್ಮಯಃ |
ಅಸತ್ಸ್ವಪ್ನೇಸಿ ದೃಷ್ಟ್ವಾ ಚ ಪ್ರತಿಬುದ್ಧೋ ನ ಪಶ್ಯತಿ || ೨೯ ||**

೨೯. ಎಚ್ಚರದಲ್ಲಿ ಅಸತ್ತನ್ನು ಕಂಡು ತನ್ಮಯನಾಗಿ ಕನಸಿನಲ್ಲಿಯೂ (ಅದನ್ನು) ಕಾಣುತ್ತಾನೆ. ಮತ್ತು ಅಸತ್ತಾದದ್ದನ್ನು ಕನಸಿನಲ್ಲಿಯೂ ಕಂಡು ಎಚ್ಚತ್ತರೆ (ಅದನ್ನು) ಕಾಣುವದಿಲ್ಲ.

(ಭಾಷ್ಯ)

೨೯೨. ಅಸತ್ ಅವಿದ್ಯನಾನಂ ರಜ್ಜುಸರ್ಪವತ್ ನಿಕಲ್ಪಿತಂ ವಸ್ತು ಜಾಗರಿತೇ ದೃಷ್ಟ್ವಾ ತದ್ಭಾವಭಾವಿತಃ ತನ್ಮಯಃ ಸ್ವಪ್ನೇಽಸಿ ಜಾಗರಿತವತ್ ಗ್ರಾಹ್ಯ ಗ್ರಾಹಕರೂಪೇಣ ವಿಕಲ್ಪಯನ್ ಪಶ್ಯತಿ | ತಥಾ ಅಸತ್ ಸ್ವಪ್ನೇಽಸಿ ದೃಷ್ಟ್ವಾ ಚ ಪ್ರತಿಬುದ್ಧಃ ನ ಪಶ್ಯತಿ ಅವಿಕಲ್ಪಯನ್ | ಚಶಬ್ದಾತ್ ತಥಾ ಜಾಗರಿತೇಽಸಿ ದೃಷ್ಟ್ವಾ ಸ್ವಪ್ನೇ ನ ಪಶ್ಯತಿ ಕದಾಚಿತ್ ಇತ್ಯರ್ಥಃ | ತಸ್ಮಾತ್ ಜಾಗರಿತಂ ಸ್ವಪ್ನಹೇತುಃ ಇತ್ಯುಚ್ಯತೇ | ನ ತು ಪರವಾರ್ಥಸತ್ ಇತಿ ಕೃತ್ವಾ ||

(ಭಾಷ್ಯಾರ್ಥ)

ಅಸತ್ತಾದದ್ದನ್ನು¹ (ನಿಜವಾ)ಗಿಲ್ಲದ್ದನ್ನು ಹಗ್ಗದ ಹಾವಿನಂತೆ ವಿಕಲ್ಪಿತವಾಗಿರುವ ವಸ್ತುವನ್ನು ಎಚ್ಚರದಲ್ಲಿ ಕಂಡು ಅದೇ ಭಾವನೆಯು ಉರಿಕೊಂಡು ತನ್ಮಯ

1. ತೋರಿದ್ದು ನಿಜವಾಗಿರಬೇಕೆಂಬ ನಿಯಮವೇನೂ ಇಲ್ಲ. ಉದಾಹರಣೆಗೆ ಹಗ್ಗದ ಹಾವು ಅಸತ್ತೆಂಬುದು ಎಲ್ಲರಿಗೂ ಸಮ್ಮತ. ಆದ್ದರಿಂದ ತೋರಿಕೆಯಾದ ಎಚ್ಚರಿಕೆಯ ವಸ್ತುವೆಲ್ಲವೂ ಹೀಗೆಯೇ ಅಸತ್ತೆನ್ನಬಹುದು.

ನಾಗಿ ಕನಸಿನಲ್ಲಿಯೂ ಎಚ್ಚರದಂತೆ ಅರಿಯಲ್ಪಡತಕ್ಕದ್ದು, ಅರಿಯುವದು-ಎಂಬ ರೂಪದಿಂದ ವಿಕಲ್ಪಿಸಿ ಕಾಣುತ್ತಾನೆ. ಮತ್ತೆ ಹಾಗೂ ಕನಸಿನಲ್ಲಿಯೂ ಅಸತ್ತಾದ ದ್ದನ್ನು ಕಂಡು ಎಚ್ಚತ್ತ ಮೇಲೆ (ಹಾಗೆ) ವಿಕಲ್ಪಿಸಿಕೊಳ್ಳದ್ದರಿಂದ (ಅದನ್ನು) ಕಾಣುವದಿಲ್ಲ. (ಮೂಲದಲ್ಲಿ) ಚ (ಮತ್ತು) ಎಂಬ ಮಾತಿರುವದರಿಂದ ಹಾಗೆಯೇ ಎಚ್ಚರದಲ್ಲಿಯೂ ಕಂಡು ಕನಸಿನಲ್ಲಿ ಕೆಲವು ವೇಳೆ ಕಾಣುವದಿಲ್ಲ ಎಂದರ್ಥ. ಆದ್ದರಿಂದ ಎಚ್ಚರವು ಕನಸಿಗೆ ಕಾರಣವೆಂದು ಹೇಳಿದೆಯೇ ಹೊರತು (ಅದು) ನಿಜವಾಗಿರುವದೆಂದು ಮಾಡಿಕೊಂಡೇನೂ (ಹೇಳಿರುವ)ದಿಲ್ಲ.

(ಭಾಷ್ಯ)

೨೮೩. ಪರಮಾರ್ಥತಮ್ಮ ನ ಕಸ್ಯಚಿತ್ ಕೇನಚಿದಪಿ ಪ್ರಕಾರೇಣ ಕಾರ್ಯ ಕಾರಣಭಾವ ಉಪಪದ್ಯತೇ | ಕಥಮ್ ?

(ಭಾಷ್ಯಾರ್ಥ)

ಆದರೆ ಪರಮಾರ್ಥವಾಗಿ ನೋಡಿದರೆ ಯಾವದಕ್ಕೂ ಯಾವದರೊಡನೆಯೂ ಯಾವಸ್ರಕಾರದಿಂದಲೂ ಕಾರ್ಯಕಾರಣಭಾವವು ಹೊಂದುವದಿಲ್ಲ. ಹೇಗೆಂದರೆ:—

ನಾಸ್ತ್ಯಸದ್ಧೇತುಕಮಸತ್ ಸದಸದ್ಧೇತುಕಂ ತಥಾ |

ಸಚ್ಚ ಸದ್ಧೇತುಕಂ ನಾಸ್ತಿ ಸದ್ಧೇತುಕಮಸತ್ ಕುತಃ || ೪೦ ||

೪೦. ಅಸದ್ಧೇತುಕವಾದ ಅಸತ್ತು ಇರುವದಿಲ್ಲ; ಹಾಗೂ ಅಸದ್ಧೇತುಕವಾದ ಸತ್ತೂ (ಇರುವದಿಲ್ಲ). ಸದ್ಧೇತುಕವಾದ ಸತ್ತು ಇರುವದಿಲ್ಲ. ಸದ್ಧೇತುಕವಾದ ಅಸತ್ತು ಎಲ್ಲಿಯದು?

(ಭಾಷ್ಯ)

೨೮೪. ನಾಸ್ತಿ ಅಸದ್ಧೇತುಕಮ್ | ಅಸತ್ ಶರನಿಷಾಣಾದಿ ಹೇತುಃ ಕಾರಣಂ ಯಸ್ಯ ಅಸತ್ ಏವ ಖಕುಸುಮಾದೇಶಿ ತತ್ ಅಸದ್ಧೇತುಕಮ್ ಅಸತ್ ನ

1. ಹಿಂದೆ ಸದ್ಧಸ್ತುವನ್ನು ಕಂಡೇ ಈಗ ಭ್ರಾಂತಿಯಾಗುವದೆಂಬ ನಿಯಮವಿಲ್ಲ.

2. ಎಚ್ಚರದ ಅಸದ್ಧಸ್ತುವಿನ ಅನುಭವದ ವಾಸನೆಯಿಂದ ಕನಸಿನಲ್ಲಿಯೂ ಅಸದ್ಧಸ್ತುವಿನ ದರ್ಶನವಾಗುವದುಂಟೆಂಬ ಕಾರಣದಿಂದ. ಇದೂ ವ್ಯವಹಾರದೃಷ್ಟಿಯಿಂದ ಹೇಳಿದ್ದು.

3. “ಖಶುಷ್ಪಾದೇಃ” ವಾ||

ವಿದ್ಯತೇ | ತಥಾ ಸದಸಿ ಘಟಾದಿವಸ್ತು ಅಸದ್ಧೇಶತುಕನಾಂ ರಶವಿಷಾಣಾದಿ ಕಾರ್ಯಂ ನಾಸ್ತಿ | ತಥಾ ಸಚ್ಚ ವಿದ್ಯಮಾನಂ ಘಟಾದಿ ವಿದ್ಯಮಾನಂ ಘಟಾದಿವಸ್ತುನರ ಕಾರ್ಯಂ ನಾಸ್ತಿ | ಸತ್ಪಾರ್ಯಮ್ ಅಸತ್ ಕುತ ಏವ ಸಮ್ಭವತಿ ? ನ ಚ ಅನ್ಯಃ ಕಾರ್ಯಕಾರಣಭಾವಃ ಸಮ್ಭವತಿ ಶಕ್ಯೋ ವಾ ಕಲ್ಪಯಿತುಮ್ | ಅಃ ವಿವೇಕಿ ನಾಮ್ ಅಸಿದ್ಧ ಏವ ಕಾರ್ಯಕಾರಣಭಾವಃ ಕಸ್ಯಚಿತ್ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಅಸದ್ಧೇಶತುಕವಾದದ್ದು ಇರುವದಿಲ್ಲ. ಅಸತ್ತಾದ ಮೊಲದ ಕೊಂಬು ಮುಂತಾದದ್ದು ಯಾವದಕ್ಕೆ ಅಸತ್ತಾದ ಆಕಾರದ ಹೂವೇ ಮುಂತಾದದ್ದಕ್ಕೆ ಹೇತುವೋ ಕಾರಣವೋ (ಅಂಥ) ಅಸದ್ಧೇಶತುಕವಾದ ಅಸತ್ತು ಇರುವದಿಲ್ಲ. ಇದರಂತೆ ಸತ್ತಾಗಿರುವ ಘಟಾದಿವಸ್ತುವೂ ಅಸದ್ಧೇಶತುಕವಾಗಿ ಮೊಲದ ಕೊಂಬು ಮುಂತಾದದ್ದರ ಕಾರ್ಯವಾಗಿ, ಇರುವದಿಲ್ಲ. ಹೀಗೆಯೇ ಗಡಿಗೆಯೇ ಮುಂತಾದ ಇರುವ ಮತ್ತೊಂದು ವಸ್ತುವಿನ ಕಾರ್ಯವಾದ ಸತ್ತು, ಇರುವ ಗಡಿಗೆ ಮುಂತಾದದ್ದು ಇರುವದಿಲ್ಲ. ಸತ್ತಿನ ಕಾರ್ಯವಾದ ಅಸತ್ತು ಹೇಗೆತಾನೆ ಉಂಟಾದೀಕು ?

(ಈ ನಾಲ್ಕನ್ನು ಬಿಟ್ಟರೆ) ಬೇರೆ ರೀತಿಯಿಂದ ಕಾರ್ಯಕಾರಣಭಾವವು ಇರುವ ಹಾಗೆಯೇ ಇಲ್ಲ. ಕಲ್ಪಿಸುವದಕ್ಕೂ ಆಗುವದಿಲ್ಲ. ಆದ್ದರಿಂದ ವಿವೇಕಿಗಳಿಗೆ ಯಾವದಕ್ಕೂ ಕಾರ್ಯಕಾರಣಭಾವವು ಸಿದ್ಧವಾಗಿಲ್ಲ ಎಂದು ಅಭಿಪ್ರಾಯ.

(ಭಾಷ್ಯ)

೨೮೫. ಪುನರಸಿ ಜಾಗ್ರತ್ಸ್ವಪ್ನಯೋಃ ಅಸತ್ತೋರಸಿ ಕಾರ್ಯಕಾರಣಭಾವ ಶಙ್ಕಾಮ್ ಅಸನಯನ್ ಆಹ—

1. “ಘಟಾದಿವಿದ್ಯಮಾನಂ” ಎಂಬ ಮಾತುಗಳು ವಾ|| ಕಾ|| ಗಳಲ್ಲಿ ಬಿಟ್ಟುಹೋಗಿದೆ.

2. ಕಾರ್ಯ, ಕಾರಣ-ಇವೆರಡರಲ್ಲಿ (೧) ಕಾರಣವು ಅಸತ್ತು. ಕಾರ್ಯವೂ ಅಸತ್ತು; (೨) ಕಾರಣವು ಅಸತ್ತು, ಕಾರ್ಯವು ಸತ್ತು; (೩) ಕಾರಣವು ಸತ್ತು, ಕಾರ್ಯವೂ ಸತ್ತು; (೪) ಕಾರಣವು ಸತ್ತು, ಕಾರ್ಯವು ಅಸತ್ತು-ಹೀಗೆ ನಾಲ್ಕು ವಿಕಲ್ಪಗಳನ್ನು ಬಿಟ್ಟರೆ ಮತ್ತೆ ಯಾವದನ್ನೂ ಕಲ್ಪಿಸುವದಕ್ಕೆ ಬರುವದಿಲ್ಲ. ಈ ನಾಲ್ಕು ವಿಕಲ್ಪಗಳೂ ಅನುಭವಕ್ಕೆ ಹೊಂದುವದಿಲ್ಲನಾದ್ದರಿಂದ ಕಾರ್ಯಕಾರಣಭಾವವೇ ನಿಜವಾಗಿಲ್ಲ ಎಂದು ಭಾವ.

(ಭಾಷ್ಯಾರ್ಥ)

ಎಚ್ಚರಕನಸುಗಳು ಅಸತ್ತಾದರೂ ಕಾರ್ಯಕಾರಣಭಾವ(ವು ಇರಬಹುದಲ್ಲ ! ಎಂಬ) ಶಂಕೆಯನ್ನು ಕಳೆಯುವುದಕ್ಕಾಗಿ ಮರಣ (ಹೀಗೆಂದು) ಹೇಳುತ್ತಿದ್ದಾರೆ :—

**ವಿಸರ್ಯಾಸಾದ್ಯಥಾ ಜಾಗ್ರದಚಿನ್ಮಾನ್ ಭೂತವತ್ ಸ್ವರೇತಃ |
ತಥಾ ಸ್ವಪ್ನೇ ವಿಸರ್ಯಾಸಾದ್ಧರ್ಮಾಂಸ್ತತ್ರೈವ ಪಶ್ಯತಿ || ೪೧ ||**

೪೧. ವಿಸರ್ಯಾಸದಿಂದ ಹೇಗೆ ಎಚ್ಚರದಲ್ಲಿ ಅಚಿಂತ್ಯವಾದವು ಗಳನ್ನೇ ಭೂತವಾಗಿದ್ದಂತೆ ಮುಟ್ಟುವನೋ ಹಾಗೆ ಕನಸಿನಲ್ಲಿಯೇ ವಿಸರ್ಯಾಸದಿಂದ ಧರ್ಮಗಳನ್ನು ಅಲ್ಲಿಯೇ ಕಾಣುತ್ತಾನೆ.

(ಭಾಷ್ಯ)

೨೮೩. ವಿಸರ್ಯಾಸಾತ್ ಅವಿವೇಕತಃ ಯಥಾ ಜಾಗ್ರತ್ ಜಾಗರಿತೇ ಅಚಿನ್ಮಾನ್ ಭಾವಾನ್ ಅಶಕ್ಯಚಿನ್ಮಾನೀಯಾನ್ ರಜ್ಜುಸರ್ಪಾದೀನ್ ಭೂತವತ್ ಪರವಾರ್ಥವತ್ ಸ್ವರೇತಃ ಸ್ವರನ್ನಿವ ವಿಕಲ್ಪಯೇತ್ ಇತ್ಯರ್ಥಃ | ಕಚ್ಚಿತಾ ಯಥಾ, ತಥಾ ಸ್ವಪ್ನೇ ವಿಸರ್ಯಾಸಾತ್ ಹರ್ಮ್ಯಾದೀನ್ ಧರ್ಮಾನ್ ಪಶ್ಯನ್ನಿವ ವಿಕಲ್ಪಯತಿ | ಇತ್ಯನು ಪಶ್ಯತಿ ಸು ಜಾಗರಿತಾತ್ ಉಪ್ಪಸ್ಯಮಾನಾನ್ ಇತ್ಯರ್ಥಃ ||

(ಭಾಷ್ಯಾರ್ಥ)

ವಿಸರ್ಯಾಸದಿಂದ ಅವಿವೇಕದಿಂದ ಹೇಗೆ ಎಚ್ಚರದಲ್ಲಿ ಅಚಿಂತ್ಯಗಳಾದವಸ್ತುಗಳನ್ನು (ಉದಾ. ಸ್ವರೂಪವೆಂದು) ಕರ್ತಿಸುವುದಕ್ಕೆ ರಕ್ತವಲ್ಲದ ಹಗ್ಗದಹಾವೇ

1. ಅತ್ಮನಿಗೆ ವ್ಯತಿರಿಕ್ತವಾದದ್ದೆಲ್ಲವೂ ಅಸತ್ತಾಗಿರುವದರಿಂದ ಅಸತ್ತಾಗಿರುವ ಎಚ್ಚರಕನಸುಗಳಿಗೆ ಕಾರ್ಯಕಾರಣವೆಂಬುದು ಹೊಂದುವಂತಿಲ್ಲ-ಎಂಬ ಸಿದ್ಧಾಂತವನ್ನು ಕೇಳಿದವನು ಎರಡು ಅಸತ್ತುಗಳಿಗೂ ಕಾರ್ಯಕಾರಣಭಾವವಿರಬಾರದೇಕೆ ? ಎಂದು ಶಂಕಿಸಿದರೆ ಅದಕ್ಕೆ ಉತ್ತರವನ್ನು ಹೇಳುತ್ತಾರೆಂದು ಭಾಸ.

- 2. “ ಅಶಕ್ಯಚಿಂತನಾನ್ ” ನಾ|| ವೈ ||
- 3. ಅ|| ದಲ್ಲಿ ಈ ಮಾತು ಬಿಟ್ಟುಹೋಗಿದೆ.
- 4. ನಾ|| ದಲ್ಲಿ ಬಿಟ್ಟುಹೋಗಿದೆ.
- 5. ವಿಂಗಡಿಸಿ ಅರಿಯದೆ ತಪ್ಪಾಗಿ ತಿಳಿದುಕೊಳ್ಳುವದರಿಂದ ಎಂದರ್ಥ.
- 6. ಅನಿರ್ವಚನೀಯವೆಂಬ ಮಾತೂ ಇದೇ ಅರ್ಥದ್ದು.

ಮುಂತಾದವುಗಳನ್ನು ಭೂತವಾಗಿದ್ದಂತೆ ನಿಜವಾಗಿರುವ (ವಸ್ತುವಿನಂ)ತಿ ಮುಟ್ಟುವ ನೋ, ಮುಟ್ಟುವಂತೆ ವಿಕಲ್ಪಿಸುವನೋ ಎಂದರ್ಥ. ಯಾವನಾದರೂ (ಇವನ್ನು ಹೇಗೆ ವಿಕಲ್ಪಿಸುವನೋ) ಹಾಗೆ ಕನಸಿನಲ್ಲಿಯೂ ವಿಕರ್ಯಾಸದಿಂದ ಅನರ್ಯೇ ಮುಂತಾದ ಧರ್ಮಗಳನ್ನು^೨ ನೋಡುವಂತೆ ವಿಕಲ್ಪಿಸುತ್ತಾನೆ. “ ಅಲ್ಲಿಯೇ ನೋಡುತ್ತಾನೆ ” ಯೇ ಹೊರತು ಎಚ್ಚರದಿಂದ ಹುಟ್ಟುವ (ಧರ್ಮಗಳನ್ನು) ನೋಡುವದಿಲ್ಲ ಎಂದರ್ಥ.

ನೇದಾಂತಿಗಳು ಜನ್ಮವೃಂದೆಂದು ಹೇಳುವದರ ಅಭಿಪ್ರಾಯ

ಉಪಲಮ್ಬಾತ್ ಸಮಾಚಾರಾದಸ್ತಿ ವಸ್ತುತ್ವವಾದಿನಾಮ್ |
ಜಾತಿಸ್ತು ದೇಶಿತಾ ಬುದ್ಧೈರಜಾತೇಸ್ತ್ರಸತಾಂ ಸದಾ || ೪೨ ||

೪೨. ಆದರೆ ಉಪಲಂಭದಿಂದಲೂ ಸಮಾಚಾರದಿಂದಲೂ ವಸ್ತು ವಿದೆ ಎನ್ನುತ್ತಿರುವ ಅಜಾತಿಗೆ ಯಾವಾಗಲೂ ಹೆದರುತ್ತಿರುವನರಿಗಾಗಿ ಬುದ್ಧರುಗಳಿಂವ ಜಾತಿಯ ಉಪದಿಷ್ಟವಾಗಿರುವದು.

(ಭಾಷ್ಯ)

೨೨. ಯಾಸಿ ಬುದ್ಧೈಃ ಅದ್ವೈತ್ಯವಾದಿಭಃ ಚಾತಿ ವೇಶಿತಾ ಉಪದಿಷ್ಟಾ, (ಉಪಲಮ್ಬಾತ್^೪) ಉಪಲಮ್ಬಸಮ್ ಉಪಲಮ್ಬಃ | ಸ್ವಾತ್ | ಉಪಲಮ್ಬೇಃ ಇತ್ಯರ್ಥಃ | ಸಮಾಚಾರಾತ್ ವರ್ಣಾರ್ಯನಾದಿಧರ್ಮಸಮಾಚಾರಾತ್ ತಾಭ್ಯಂ

1. ಹಗ್ಗದಹಾವು ಹೊರಗಾಗಲಿ ಮನಸ್ಸಿನಲ್ಲಾಗಲಿ ನಿಜವಾಗಿರುವದಿಲ್ಲ, ಹಾವೆಂಬ ಮಾತು, ತಿಳಿವಳಿಕೆ-ಇವನ್ನು ಬಿಟ್ಟರೆ ಯಾವ ವಸ್ತುವೂ ಇರುವದಿಲ್ಲ. (೨-೨೨ರ ಭಾಷ್ಯವನ್ನು ನೋಡಿ). ಆದ್ದರಿಂದ ಹಾವೆಂಬ ವೃತ್ತಿಯು ಇಲ್ಲಿ ವಿಕಲ್ಪವೇ. ಕನಸಿನ ವಸ್ತುಗಳೂ ಹಾಗೆಯೇ ಎಂದರ್ಥ.

2. ಪದಾರ್ಥಗಳನ್ನು.

3. ಎಚ್ಚರದ ಅನಿರ್ವಚನೀಯವಸ್ತುಗಳಾದ ರಜ್ಜುಸರ್ಪಾದಿಗಳು ಭ್ರಾಂತಿಯಿಂದ ಅಲ್ಲಿ ಕಾಣಿಸುವವೇ ಹೊರತು ನಿಜವಾಗಿ ಹುಟ್ಟಿರುವದಿಲ್ಲ. ಕನಸಿನ ದೃಶ್ಯಗಳೂ ಹಾಗೆಯೇ ಕನಸಿನಲ್ಲಿಯೇ ಕಾಣಿಸುತ್ತವೆ ಎಚ್ಚರದ ವಸ್ತುಗಳಿಂದಾಗಿರುವದಿಲ್ಲ.

4. ಈ ಮಾತು ಅಚ್ಚಿನ ಪುಸ್ತಕದಲ್ಲಿ ಬಿಟ್ಟುಹೋಗಿದೆ.

5. ' ಸಮಾಚರಣಾಚ್ಚ ' ವಾ||

ಹೇತುಭ್ಯಾಂ ಅಸ್ತಿವಸ್ತುತ್ವವಾದಿನಾಂ ಅಸ್ತಿ ವಸ್ತುಭಾವಃ ಇತ್ಯೇನಂ ವದನ್ಶೀಲಾ
ನಾಮ್ ದೃಢಾಗ್ರಹವತಾಂ ಶ್ರದ್ಧಧಾನಾನಾಂ ಮನ್ದವಿವೇಕಿನಾಮ್ ಅರ್ಥೋ
ವಾಯತ್ಯೇನ ಸಾ ದೇಶಿತಾ ಜಾತಿಃ | ತಾಂ ಗೃಹ್ಣಂತು ತಾವತ್ | ವೇದಾಭ್ಯಾಸಿನಾಂ
ತು ಸ್ವಯಮೇವ ಅಜಾದ್ವಯಾತ್ಮವಿಷಯೋ ವಿವೇಕಃ ಭವಿಷ್ಯತಿ ಇತಿ | ನ ತು ಪರ
ನಾರ್ಥಬುದ್ಧ್ಯಾ | ತೇ ಹಿ ಶ್ರೋತ್ರಿಯಾಃ ಸ್ಥೂಲಬುದ್ಧಿ ತ್ವಾತ್ ಅಜಾತೇಃ ಅಜಾತಿ
ವಸ್ತುನಃ ಸದಾ ತ್ರಸ್ಯಸ್ತಿ ಆತ್ಮನಾಶಂ ಮನ್ಯಮಾನಾ ಅವಿವೇಕಿನಃ ಇತ್ಯರ್ಥಃ |
“ ಉಪಾಯಃ ಸೋಽನತಾರಾಯ ” (೩-೧೧) ಇತ್ಯುಕ್ತಮ್ ||

(ಭಾಷ್ಯಾರ್ಥ)

ಬುದ್ಧರಿಂದ ಅಪ್ಪೆವ್ಯಕ್ತವಾದಿ(ಗಳಾದ ಜ್ಞಾನಿ)ಗಳಿಂದಲೂ (ವಸ್ತುಗಳ) ಜನ್ಮವು ಉಪದಿಷ್ಟವಾಗಿದೆಯಷ್ಟೆ, (ಆ ಹುಟ್ಟು) ಉಪಲಂಭದಿಂದ-ಉಪಲಂಭನೆಂದರೆ ಉಪಲಂಭನವು, ಅದರಿಂದ-ಅರಿಯುವದರಿಂದ. ಎಂದರ್ಥ. ಸಮಾಚಾರದಿಂದ, ವರ್ಣಾಶ್ರಮಧರ್ಮಗಳನ್ನು ಆಚರಿಸುವದರಿಂದ. ಈ (ಎರಡು) ಹೇತುಗಳಿಂದ ವಸ್ತು ಇದೆ ಎನ್ನುತ್ತಿರುವೆ, ವಸ್ತುವಿನ ಇರವು (ನಿಜವಾಗಿ) ಇದೆ ಎಂದು ನಾವಮಾಡುತ್ತಿರುವ ಸ್ವಭಾವವುಳ್ಳ ಬಲವಾಗಿ ಪಟ್ಟುಹಡಿದು ಶ್ರದ್ಧೆಯಿಟ್ಟಿರುವ ಕಡಿಮೆಯ ವಿವೇಕವುಳ್ಳವರಿಗಾಗಿ (ಪರ)ನಾರ್ಥವನ್ನು (ತಿಳಿಯುವದಕ್ಕೆ) ಸಾಧನವಾಗಿ ಉಪದಿಷ್ಟವಾಗಿರುತ್ತದೆ. ಇದನ್ನು ಮೊದಲು ಇಟ್ಟುಕೊಳ್ಳಲಿ, ಆದರೆ ವೇದಾಂತವನ್ನು ಮತ್ತೆ ಮತ್ತೆ ವಿಚಾರಮಾಡಿದಮೇಲೆ ಹುಟ್ಟಿಲ್ಲದವನೂ, ತನಗೆರಡನೆಯ ದಿಲ್ಲದವನೂ ಆದ ಆತ್ಮನ ವಿಷಯನಾದ ವಿವೇಕವು ತಾನೇ ಉಂಟಾಗುವದು ಎಂದುಕೊಂಡು (ಆದನ್ನು ಹೇಳಿದೆಯೇ ಹೊರತು ಅದು) ಪರನಾರ್ಥವೆಂಬ ಅಭಿಪ್ರಾಯದಿಂದ (ಹೇಳಿ)ದ್ದಲ್ಲ. ಏಕೆಂದರೆ ಆ ಶ್ರೋತ್ರಿಯರು ಸ್ಥೂಲಬುದ್ಧಿಯುಳ್ಳವರಾದ್ದರಿಂದ ಹುಟ್ಟಿಲ್ಲದಕ್ಕೆ ಹುಟ್ಟಿಲ್ಲದ ವಸ್ತುವಿಗೆ (ಇವರಿಂದ)

1. ನೀರೆಂಬ ವಸ್ತು ಕಣ್ಣಿಗೆ ಗೋಚರವಾಗುತ್ತದೆ, ಶಾಸ್ತ್ರೋಕ್ತವಾದ ಅಚಮನಕ್ಕೂ ಉಪಯುಕ್ತವಾಗಿದೆ. ಹೀಗೆ ಇಂದ್ರಿಯಗೋಚರವಾದದ್ದು ಇದೆ ಎಂದೆಣಿಸುವದೇ ಯುಕ್ತ. ಶಾಸ್ತ್ರದಲ್ಲಿ ಕರ್ಮಕ್ಕೆ ಅಂಗವಾಗಿ ಹೇಳಿರುವ ವಸ್ತು ಇಲ್ಲವೆಂಬುದು ಯುಕ್ತವಲ್ಲ-ಎಂದು ಅವರ ಭಾಸ.

2. ಬ್ರಹ್ಮವು ಜಗತ್ಕಾರಣವೆಂದು ಮೊದಲು ಹೇಳಿದ್ದರೂ ಶ್ರುತಿಯು ಮುಂದೆ ಬ್ರಹ್ಮದಲ್ಲಿ ಕಾರಣತ್ವವಿಲ್ಲವೆಂದೂ ಹೇಳುವದರಿಂದ ಅಜಾತವಾದವೇ ಅವರಿಗೆ ಕೊನೆಗೆ ನಿಶ್ಚಯವಾಗುತ್ತದೆ-ಎಂದು ಅರ್ಥ. ಹೀಗೆ ಕಾರಣತ್ವವನ್ನು ಇಟ್ಟುಕೊಂಡು ಉಪದೇಶಿಸುವದು ಅಧ್ಯಾಪನಾಪದಪ್ರಕ್ರಿಯೆಯಿಂದ.

3. ವೈದಿಕಕರ್ಮದಲ್ಲಿ ಶ್ರದ್ಧೆಯಿರುವ ಅಸ್ತಿಕರು.

ತಮ್ಮ ನಾಶವೇ ಆಗುವದೆಂದೆಣಿಸಿ, ಅವಿವೇಕಿಗಳಾದ್ದರಿಂದ ಯಾವಾಗಲೂ ಅಂಜಿ ಕೊಳ್ಳುತ್ತಿರುವರು' ಎಂದರ್ಥ. "ಅದು (ಐಕ್ಯವನ್ನು) ತಿಳಿಸುವದಕ್ಕೆ ಉಪಾಯವೇ" (೩-೧೫) ಎಂದು (ಹಿಂದೆಯೇ) ಹೇಳಿರುತ್ತದೆ(ಯುಷ್ಠ).

ಅಜಾತೇಸ್ರಸತಾಂ ತೇಷಾಮುಪಲನ್ಯಾದ್ವಿಯನ್ತಿಯೇ |

ಜಾತಿದೋಷಾ ನ ಸೇತ್ಸ್ಯನ್ತಿ ದೋಷೋಽಪ್ಯಲ್ಪೋ ಭವಿಸ್ಯತಿ ||೪೩||

೪೩. (ಯಾರು) ಉಪಲಂಭದ (ಕಾರಣ)ದಿಂದ ಅಜಾತಿಗೆ ಹೆವರಿ ತಪ್ಪಿಹೋಗುತ್ತಿರುವರೋ ಅವರಿಗೆ ಜಾತಿಯ ದೋಷಗಳು ಸಿದ್ಧಿಸುವದಿಲ್ಲ. ದೋಷವೂ ಸ್ವಲ್ಪವಾಗಿ ಆಗುವದು.

(ಭಾಷ್ಯ)

ಅಲ. ಯೇ ಚ-ಏವಮ್ ಉಪಲನ್ಯಾತ್ ಸಮಾಚಾರಾಚ್ಚ ಅಜಾತೇಃ ಅಜಾತೀವಸ್ತುನಃ ತ್ರಸಂತಃ ಅಸ್ತಿ ವಸ್ತಿಸ್ತತಿ ಅದ್ವಯಾತ್ ಆತ್ಮನಃ ವಿಯಸ್ತಿ ವಿರುದ್ಧಂ ಯನ್ತಿ ದ್ವೈತಂ ಪ್ರತಿಪದ್ಯಂತೇ ಇತ್ಯರ್ಥಃ | ತೇಷಾಮ್ ಅಜಾತೇಃ ತ್ರಸತಾಂ ಶ್ರದ್ಧ ಧಾನಾನಾಂ ಸನ್ಮಾರ್ಗವಲಿಪ್ಪಿನಾಂ ಜಾತಿದೋಷಾಃ ಜಾತ್ಯುಪಲನ್ಯಾಕೃತಾ ದೋಷಾಃ ನ ಸೇತ್ಸ್ಯನ್ತಿ ಸಿದ್ಧಿಂ ನ ಉಪಯಾಸ್ಯನ್ತಿ | ನಿವೇಕನಾ ಗರ್ಭವೃತ್ತತ್ವಾತ್ | ಯದ್ಯಪಿ ಕಶ್ಚಿತ್ ದೋಷಃ ಸ್ಯಾತ್, ಸೋಽಪಿ ಅಲ್ಪಏವ ಭವಿಸ್ಯತಿ ಸನ್ಮಾರ್ಗವನಾ ಪ್ರತಿಪತ್ತಿಹೇತುಕಃ ಇತ್ಯರ್ಥಃ ||

(ಭಾಷ್ಯಾರ್ಥ)

ಹೀಗೆ ಯಾರು (ವಸ್ತುವನ್ನು) ಕಾಣುವದರಿಂದಲೂ, (ವರ್ಣಾರ್ಪಮಧರ್ಮಗಳನ್ನು) ಆಚರಿಸುವದರಿಂದಲೂ ಅಜಾತಿಗೆ ಹುಟ್ಟಿಲ್ಲದ ವಸ್ತುವಿಗೆ ಅಂಜಿಕೊಂಡು (ದ್ವೈತ)ವಸ್ತು ಇದೆ ಎಂದು ತನಗೆರಡನೆಯದಿಲ್ಲದ ಆತ್ಮನಿಂದ ವ್ಯವಹರಿಸುತ್ತಿರುವರೋ (ಆದಕೆ)ವಿರುದ್ಧವಾಗಿ ಹೋಗುತ್ತಿರುವರೋ, ವ್ಯವಹರಿಸುವವನ್ನು (ನಿಜವೆಂದು) ತಿಳಿಯುತ್ತಿರುವರೋ ಎಂದರ್ಥ. ಹುಟ್ಟಿಲ್ಲದಕ್ಕೆ ಹೆದರುವ ಶ್ರದ್ಧೆಯುಳ್ಳ ಸನ್ಮಾರ್ಗವನ್ನವಲಂಬಿಸಿರುವ ಅಂಥವರಿಗೆ ಜಾತಿದೋಷಗಳು, ಹುಟ್ಟನ್ನು (ನಿಜವೆಂದು) ಅರಿ

1. ಯಾವದೂ ಹುಟ್ಟಿಲ್ಲವಾದರೆ ಕರ್ಮಗಳಿಗೆ ಫಲವೇ ಇಲ್ಲವೆಂದಾಗುವದಲ್ಲ, ನಮ್ಮ ಗತಿಯೇನು? ಎಂದು ಅಂಜುವರು.

2. ಪ್ರಧಾನ, ಪರಮಾಣು-ಮುಂತಾದವನ್ನು ಜಗತ್ಕಾರಣವೆಂದು ನಂಬಿರುವವರು ಕಾರ್ಯಕಾರಣಭಾವವು ಪರಮಾರ್ಥವೆಂದೇ ನಂಬುವದರಿಂದ ಅವರದು ತಪ್ಪುಹಾದಿ. ಬ್ರಹ್ಮಕಾರಣವಾದಿಗಳು ಕಾರ್ಯಕಾರಣಭಾವವನ್ನು ಮೀರಿದ ಬ್ರಹ್ಮವನ್ನು ಕೊನೆಗಾದರೂ ಸೇರುವದರಿಂದ ಅವರದು ಸರಿಯಾದ ಹಾದಿ.

ಯುವದರಿಂದಾದ ದೋಷಗಳು ಸಿದ್ಧಿಸುವದಿಲ್ಲ, ಸಿದ್ಧಿಯನ್ನು ಹೊಂದುವದಿಲ್ಲ ; ಏಕೆಂದರೆ (ಅನು) ವಿವೇಕವ ಮಾರ್ಗದಲ್ಲಿ ಹೊರಟಿರುತ್ತಾರೆ. ಒಂದಿಷ್ಟು ದೋಷ ವೇನೋ ಅಗುವದಾದರೂ ಸರಿಯಾದ ಜ್ಞಾನವನ್ನು ಪಡೆದುಕೊಳ್ಳದಿರುವ ಕಾರಣ ದಿಂದ (ಅನು) ಆ (ದೋಷವೂ) ಸ್ವಲ್ಪವೇ ಅಗುವದು ಎಂದರ್ಥ.

ವ್ಯವಹಾರಗೋಚರವಾದಮಾತ್ರಕ್ಕೆ ದ್ವೈತವು ಸತ್ಯವಾಗಲಾರದು

(ಭಾಷ್ಯ)

೨೮. ನನು ಉಪಲಮ್ಬಸಮಾಚಾರಯೋಃ ಪ್ರಮಾಣತ್ವಾತ್ ಅಸ್ತೈವ ದ್ವೈತಂ ವಸ್ತು ಇತಿ | ನ | ಉಪಲಮ್ಬಸಮಾಚಾರಯೋಃ ವ್ಯಭಿಚಾರಾತ್ | ಕಥಂ ವ್ಯಭಿಚಾರ ಇತಿ ? ಉಚ್ಯತೇ—

(ಭಾಷ್ಯಾರ್ಥ)

(ಅಕ್ಷೇಪ):— (ನನು ನನ್ನು) ಕಾಣುವದು, (ಅನನ್ನು) ಕರ್ಮಕ್ಕೆ ಉಪಯೋಗಿಸಿಕೊಳ್ಳುವದು-ಇವು ಪ್ರಮಾಣವಾಗಿರುವದರಿಂದ ದ್ವೈತವಸ್ತು ಇದ್ದೇ ಇದೆ (ಎನ್ನಬೇಕಲ್ಲವೆ ?

(ಪರಿಹಾರ):—ಹಾಗಲ್ಲ. ಏಕೆಂದರೆ ಕಾಣುವದು, ಕೆಲಸಕ್ಕೆ ಉಪಯೋಗಿಸುವದು-ಇವು ಬೇರೆಕಡೆಯಲ್ಲಿಯೂ ಇರುತ್ತವೆ. (ಅವು) ಬೇರೆಕಡೆಯಲ್ಲಿರುವವೆಂಬುದು ಹೇಗೆ ? ಎಂದರೆ ಹೇಳುತ್ತೇನೆ—

ಉಪಲಮ್ಬಾತ್ ಸಮಾಚಾರಾನ್ಮಾಯಾಹಸ್ತೀ ಯಥೋಚ್ಯತೇ |

ಉಪಲಮ್ಬಾತ್ ಸಮಾಚಾರಾದಸ್ತಿ ವಸ್ತು ತಥೋಚ್ಯತೇ || ೪೪ ||

೪೪. ಉಪಲಂಭದಿಂದಲೂ, ಸಮಾಚಾರದಿಂದಲೂ, ಮಾಯೆಯ ಅನೆಯನ್ನು ಹೇಗೆ (ಅನೆಯನ್ನು) ನರೋ, ಹಾಗೆಯೇ ಉಪಲಂಭದಿಂದಲೂ ಸಮಾಚಾರದಿಂದಲೂ ವಸ್ತುವಿದೆ ಎನ್ನುವರು.

(ಭಾಷ್ಯ)

೨೯೦. ಉಪಲಭ್ಯತೇ ಹಿ ಮಾಯಾಹಸ್ತೇ ಹಸ್ತೇವ | ಹಸ್ತಿನಮಿವ ಅತ್ರ ಸಮಾಚರಂತಿ ಬನ್ ನಾರೋಹಣಾದಿ ಹಸ್ತಿಸಮ್ಪನ್ನಿಭಿಃ ಧರ್ಮೈಃ | ಹಸ್ತೇ ಇತಿ ಚ ಉಚ್ಯತೇ ಅಸನ್ನಪಿ ಯಥಾ ತಥೈವ ಉಪಲಮ್ಬಾತ್ ಸಮಾಚಾರಾತ್ ದ್ವೈತಂ ಬಂಧರೂಪಮ್ ಅಸ್ತಿ ವಸ್ತು ಇತ್ಯುಚ್ಯತೇ | ತಸ್ಮಾತ್ ನ ಉಪಲಮ್ಬು ಸಮಾಚಾರೌ ದ್ವೈತವಸ್ತು ಸದ್ಭಾವೇ ಹೇತೂ ಭವತಃ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಮಾಯೆಯ ಆನೆಯು ಆನೆಯಂತೆ ಕಾಣುತ್ತದೆಯಲ್ಲವೆ? (ಗೂಟಕ್ಕೆ) ಕಟ್ಟೋಣ, ಹತ್ತಿಕೊಳ್ಳೋಣ-ಮುಂತಾದ ಆನೆಗೆ ಸಂಬಂಧಪಟ್ಟ ಧರ್ಮಗಳಿಂದ (ಕೂಡಿರುವಂತೆ) ಅದರ (ವಿಷಯ)ದಲ್ಲಿ ಆನೆಯಂತೆಯೇ ವ್ಯವಹರಿಸುತ್ತಾರೆ. (ನಿಜವಾಗಿ) ಇರುವದಲ್ಲವಾದರೂ ಆನೆ ಎಂದೂ ಅದು ಕರೆಯಿಸಿಕೊಳ್ಳುತ್ತದೆ. (ಇದು) ಹೇಗೋ ಹಾಗೆಯೇ. ಉಪಲಂಬದಿಂದಲೂ ಸಮಾಚಾರದಿಂದಲೂ ಭೇದರೂಪವಾದ ದ್ವೈತವಸ್ತುವು ಇವೆ ಎನ್ನುವರು. ಆದ್ದರಿಂದ ಉಪಲಂಬಸಮಾಚಾರಗಳು ದ್ವೈತವಸ್ತು (ನಿಜವಾಗಿ) ಇವೆ ಎಂಬುದಕ್ಕೆ ಹೇತುಗಳಾಗುವದಿಲ್ಲ ಎಂದು ಅಭಿಪ್ರಾಯ.

(ಭಾಷ್ಯ)

೨೯೧. ಈ ಪುನಃ ಪರಮಾರ್ಥಸತ್ ವಸ್ತು ಯದಾಸ್ತವಾ ಚಾತ್ಮಾವ್ಯಕ್ತ ಸದ್ಭವಯಃ ಇತಿ ? ಆಹ.

(ಭಾಷ್ಯಾರ್ಥ)

ಯಾವದನ್ನು ಆಶ್ರಯಿಸಿ ಹುಟ್ಟು ಮುಂತಾದ ತಪ್ಪು ತಿಳಿವಳಿಕೆಗಳು ಉಂಟಾಗುತ್ತಿರುವವೋ, ಆ ಪರಮಾರ್ಥವಾಗಿ ನಿಜವಾಗಿರುವ ವಸ್ತು ಯಾವದು? ಎಂದರೆ ಹೇಳುತ್ತಾರೆ:—

**ಜಾತ್ಯಾಭಾಸಂ ಚಲಾಭಾಸಂ ವಸ್ತ್ರಾಭಾಸಂ ತಥೈವ ಚ |
ಅಜಾಚಲಮವಸ್ತುತ್ವಂ ವಿಜ್ಞಾನಂ ಶಾಂತಮದ್ವಯಮ್ || ೪೫ ||**

೪೫. ಜಾತ್ಯಾಭಾಸ, ಚಲಾಭಾಸ, ಹಾಗೂ ವಸ್ತ್ರಾಭಾಸವು, (ಆದರೂ) ವಿಜ್ಞಾನವು ಅಜವು, ಅಚಲವು, ಅನಸ್ತು, ಶಾಂತವು, ಅದ್ವಯವು.

1. ಹುಟ್ಟುವದು ಮುಂತಾದದ್ದು ತೋರಿಕೆಯಾದರೆ ಯಾವದರ ತೋರಿಕೆ? ಎಂದು ಪ್ರಶ್ನೆ. ಈ ಅಧಿಷ್ಠಾನದ ವಿಷಯದಲ್ಲಿಯೇ ವೇದಾಂತಕ್ಕೂ ವಿಜ್ಞಾನವಾದಕ್ಕೂ ಮತಭೇದವಿರುವದು. ಓರಿಕೆಯನ್ನು ನೋಡಿ.

(ಭಾಷ್ಯ)

೨೯೨. ಅಜಾತಿ ಸತ್ ಜಾತಿವತ್ ಅವಭಾಸತೇ ಇತಿ ಜಾತ್ಯಾಭಾಸಮ್, ತದ್ಯಥಾ ದೇವದತ್ತೋ ಜಾಯತೇ ಇತಿ | ಚಲಃಭಾಸಮ್, ಚಲಮಿವ ಅಭಾಸತೇ ಇತಿ | ಯಥಾ ಸ ಏವ ದೇವದತ್ತಃ ಗಚ್ಛತಿ ಇತಿ | ವಸ್ತುಭಾಸಮ್ | ವಸ್ತು ದ್ರವ್ಯಂ ಧರ್ಮ | ತದ್ವತ್ ಅವಭಾಸತೇ ಇತಿ ವಸ್ತುಭಾಸಮ್ | ಯಥಾ ಸ ಏವ ದೇವದತ್ತಃ ಗೌರಃ ದೀರ್ಘಃ ಇತಿ | ಜಾಯತೇ ದೇವದತ್ತಃ ಸ್ಪಂದತೇ ದೀರ್ಘಃ ಗೌರಃ ಇತ್ಯೇವಮ್ ಅವಭಾಸತಃ | ಪರಮಾರ್ಥತಸ್ತು ಅಜಮ್ ಅಚಲಮ್ ಅವಸ್ತುತ್ವಮ್ ಅದ್ರವ್ಯಂ ಚ | ಕಿಂ ತತ್ ಏವಂಪ್ರಕಾರಮ್ ? ವಿಜ್ಞಾನಂ ವಿಜ್ಞಾಪ್ತಿಃ ಜಾತ್ಯಾದಿರಪಿತ್ವಾತ್ ರಾಸ್ತಮ್ ಅರ ಏವ ಅದ್ವಯಂ ಚ ತತ್ ಇತ್ಯರ್ಥಃ ||

(ಭಾಷ್ಯಾರ್ಥ)

ಹುಟ್ಟಿಲ್ಲದ್ದಾಗಿದ್ದು ಹುಟ್ಟುವಂತೆ ತೋರುವುದಾದ್ದರಿಂದ (ಅದು) ಜಾತ್ಯಾಭಾಸವು. ಅದು ಹೇಗೆಂದರೆ ದೇವದತ್ತನು ಹುಟ್ಟುತ್ತಾನೆ ಎಂದು (ತೋರುವುದು ಜಾತ್ಯಾಭಾಸವು). (ತಾನು ಚಲಿಸಲಿಲ್ಲದಿದ್ದರೂ) ಚಲವಾಗಿರುವಂತೆ ತೋರುವುದು ಚಲಃಭಾಸವು. ಹೇಗೆಂದರೆ ಅದು ದೇವದತ್ತನು ಪೋಗುತ್ತಿದ್ದಾನೆ ಎಂದು (ತೋರುತ್ತಿರುವುದು ಚಲಃಭಾಸವು). ವಸ್ತುಭಾಸವು ವಸ್ತುವೆಂದರೆ ಧರ್ಮಗಳುಳ್ಳದ್ರವ್ಯವು, (ದ್ರವ್ಯವಿಲ್ಲದಿದ್ದರೂ) ಅದರಂತೆ ಕಾಣುವುದೆಂದೆ ವಸ್ತುಭಾಸವು. ಹೇಗೆಂದರೆ ಅದೇ ದೇವದತ್ತನು ಬೆಳ್ಳಗಿದ್ದಾನೆ. ಅದ್ವೈತ್ಯವಾದ್ದಾನೆ ಎಂದು (ತೋರುವುದು ವಸ್ತುಭಾಸವು). (ಅದು) ದೇವದತ್ತನು ಹುಟ್ಟುತ್ತಾನೆ, ಬಿಡಾಡುತ್ತಾನೆ, ಅದ್ವೈತ್ಯವಾದ್ದಾನೆ, ಬೆಳ್ಳಗಿದ್ದಾನೆ-ಎಂದಿ, ಸುಲಲನಾಗಿ ತೋರುತ್ತಿರುವುದು. ಆದರೆ ಸಿಜವಾಗಿಯೋ ಎಂದರೆ (ಅದು) ಹುಟ್ಟುವದಿಲ್ಲ, ಅಲುಗಾಡುವದಿಲ್ಲ, ವಸ್ತುವಿಲ್ಲ (ಎಂದರೆ) ದ್ರವ್ಯವೂ ಅಲ್ಲ. ಈ ಪ್ರಕಾರವಾಗಿರುವುದು ಯಾವುದು ? ಎಂದರೆ ವಿಜ್ಞಾನವು ಅರಿವು; ಹುಟ್ಟುವದೇ ಮುಂತಾದವಿಲ್ಲವಾದ್ದರಿಂದ ರಾಸ್ತವು, ಅದ್ದರಿಂದಲೇ ಅದು ಅದ್ವಯವೂ ಆಗಿರುವುದು ಎಂದರ್ಥ.

1. ದ್ರವ್ಯವು ಗುಣಗಳಿಗೆ ಆಧಾರವಾಗಿರುವುದು. ಕ್ರಿಯೆಗಳುಳ್ಳದ್ದು ಹುಟ್ಟಿ ನಾಶವಾಗುವುದು-ಎಂದು ತಾರ್ಕಿಕರು ಹೇಳುವದಿಲ್ಲ ಭ್ರಾಂತಿಜ್ಞಾನದ ಫಲವು. ಸಿಜವಾಗಿ ನೋಡಿದರೆ ಪರಮಾರ್ಥತತ್ವವನ್ನೇ ಭ್ರಾಂತಿಯಿಂದ ಅವರು ದ್ರವ್ಯಾದಿಗಳೆಂದು ವಿಕಲ್ಪಿಸುತ್ತಿರುವರು ಎಂದು ಭಾವ ಗೀ. ಭಾ. ೧೮-೪೮, ಭಾ. ಭಾ. ೫೪೯; ಸೂ. ಭಾ. ೨-೨-೧೨.
2. ಅರಿಯುವಿಕೆ ಎಂಬ ಕ್ರಿಯೆಯಿಲ್ಲ. ಅರಿವಿನ ಸ್ವರೂಪವೇ. ಇದನ್ನೇ ಚೈತನ್ಯವೆಂದು ವೇದಾಂತಿಗಳು ಕರೆಯುತ್ತಿರುವರು.
3. 'ಶಾಂತಂ ತಿವಸುದ್ವೈತಮ್' ಎಂಬ ಶ್ರುತಿಯ ಸೂಚನೆ.

ಏವಂ ನ ಜಾಯತೇ ಚಿತ್ತಮೇವಂ ಧರ್ಮಾ ಅಜಾಃ ಸ್ಮೃತಾಃ |
ಏವಮೇವ ವಿಜಾನಂತೋ ನ ಸತಸ್ತಿ ವಿಸರ್ಯಯೇ || ೪೩ ||

೪೩. ಹೀಗೆ ಚಿತ್ತವು ಹುಟ್ಟುವದಿಲ್ಲ. ಹೀಗೆ ಧರ್ಮರು ಅಜರು,
ಎನಿಸುವರು. ಹೀಗೆಯೇ ತಿಳಿದವರು ವಿಸರ್ಯಯದಲ್ಲಿ ಬೀಳುವದಿಲ್ಲ.

(ಭಾಷ್ಯ)

೨೯೩. ಏವಂ ಯಥೋಕ್ತೈಃ (ಭೃತಿಃ ಪೇತುಭೃತಿಃ ನ ಜಾಯತೇ ಚಿತ್ತಮ್ |
ಏವಂ ಧರ್ಮಾಃ ಆತ್ಮಾನಃ ಅಜಾಃ ಸ್ಮೃತಾಃ ಬ್ರಹ್ಮಸಿದ್ಧಿಃ | ಧರ್ಮಾಃ ಇತಿ ಬಹು
ವಚನಂ ದೇಹಭೇದಾನುವಿಧಾಯಿತ್ವಾತ್ ಅದ್ವಯಸ್ಯೈವ ಉಪಚಾರಃ | ಏವಮೇವ
ಯಥೋಕ್ತಂ ವಿಜ್ಞಾನಂ ಜಾತ್ಯಾದಿರಹಿತಮ್ ಅದ್ವಯಮ್ ಆತ್ಮಕತ್ವಮ್ ವಿಜಾ
ನಂತಃ ತ್ಯಕ್ತಬಾಹ್ಯೈಷಣಾಃ ಪುನಃ ನ ಸತಸ್ತಿ ಅನಿವ್ಯಾಭಾಸ್ತಸಾಗರೇ ವಿಸ
ರ್ಯಯೇ | “ ತತ್ರ ಕೋ ಮೋಹಃ ಕಃ ಶೋಕಃ ಏಕತ್ವಮನುಸರ್ಮತಃ ” (ಈ. ೭)
ಇತ್ಯಾದಿ ಮನ್ತ್ರವರ್ಣಾತ್ ||

(ಭಾಷ್ಯಾರ್ಥ)

ಹೀಗೆ ಹೇಳಿದ ಹೇತುಗಳಿಂದ ಚಿತ್ತವು ಹುಟ್ಟುವದಿಲ್ಲ. ಹೀಗೆ ಧರ್ಮರು
ಆತ್ಮರುಗಳು ಹುಟ್ಟುವರಲ್ಲವೆಂದು ಬ್ರಹ್ಮಜ್ಞಾನಿಗಳು ಹೇಳುತ್ತಾರೆ. 'ಧರ್ಮರು'
ಎಂದು ಬಹುವಚನವನ್ನು, ಬೇರೆಬೇರೆಯ ಹೇತುಗಳನ್ನು ಸುಸಂಸುವದರಿಂದ ಅಷ್ಟಿಲ್ಲ
ತಾತ್ಮನನ್ನು (ತಿಳಿಸುವದಕ್ಕೇ) ಉಪಚಾರದಿಂದ ಸ್ತುತಿಯೋಗಿಸಿರಬಹುದು. ಹೀಗೆಯೇ
ಮೇಲೆ ಹೇಳಿದ ವಿಜ್ಞಾನವನ್ನು ಜಾತ್ಯಾದಿಗಳಿಲ್ಲದ ಅದ್ವಿತೀಯವಾದ ಆತ್ಮಕತ್ವ
ವನ್ನು ಅರಿತುಕೊಂಡು ಹೊರಗಿನ ಏಕಣಗಳನ್ನು ಬಿಟ್ಟವರು ಮತ್ತೆ ವಿಸರ್ಯಯ
ದಲ್ಲಿ ಅಜ್ಞಾನದ ಕತ್ತಲೆಯ ಸಾಗರದಲ್ಲಿ ಬೀಳುವದಿಲ್ಲ. " ಏತ್ಯವನ್ನು ಕಂಡು
ಕೊಂಡವನಿಗೆ ಅಲ್ಲ ಎಂಥ ಮೋಹವು. ಎಂಥ ಶೋಕವು ? " (ಈ. ೭) ಎಂದು
ಮುಂತಾಗಿರುವ ಮಂತ್ರವರ್ಣವು ಇದಕ್ಕೆ ಪ್ರಮಾಣವು.

1. ಕಾರ್ಯಕಾರಣಭಾವವನ್ನು ಹೊಂದಿಸಿ ಹೇಳುವವಾಗುವದಿಲ್ಲ ಮುಂತಾದ ಕಾರಣಗಳಿಂದ.
2. ಒಂದೊಂದು ದೇಹಕ್ಕೆ ಒಬ್ಬೊಬ್ಬ ಆತ್ಮನೆಂದು ತೋರುವದನ್ನು ಸುಸಂಸಿ ಧರ್ಮರು ಎಂದು ಬಹುವಚನವನ್ನು ಸಯೋಗಿಸಿವೆಯೇ ಹೊರತು ನಿಜವಾಗಿ ಆತ್ಮರು ಅನೇಕರೆಂದು ತಿಳಿಸುವದಕ್ಕಲ್ಲ
3. ಪುತ್ರಸಿಕ್ಕಲೋಕಗಳ ಬಯಕೆಗಳನ್ನು,
4. ಆತ್ಮಜ್ಞಾನಿಗೆ ದ್ವೈತಮಿಥ್ಯಾತ್ವವು ನಿಶ್ಚಯವಾಗಿಬಿಡುವದರಿಂದ ಮತ್ತೆ ಅವು ಸತ್ಯವೆಂಬ ಅಜ್ಞಾನವುಂಟಾಗಲಾರದು ಎಂದು ಭಾವ. ಆಚಾರ್ಯರು ಅನಿವ್ಯಾಭವಾದವನ್ನು, ಜ್ಞಾನಿಗೂ ಒಂದಿಷ್ಟು ಅವಿದ್ಯೆಯುಂಟೆಂಬುದನ್ನು, ಬಿಟ್ಟುವದಿಲ್ಲ.

ಅಜಾತವಸ್ತುವಿಗೆ ದೃಷ್ಟಾಂತ

(ಭಾಷ್ಯ)

೨೯೪. ಯಥೋಕ್ತಂ ಪರಮಾರ್ಥದರ್ಶನಂ ಪ್ರಪಂಚ್ಯಯಿಷ್ಯನ್ ಅಹ—

(ಭಾಷ್ಯಾರ್ಥ)

ಮೇಲೆ ಹೇಳಿರುವ ಪರಮಾರ್ಥದರ್ಶನವನ್ನು ವಿಸ್ತರಿಸಬೇಕೆಂದು (ಈಗ ದೃಷ್ಟಾಂತವನ್ನು) ಹೇಳುತ್ತಾರೆ.

ಯಜುವಕ್ರಾದಿಕಾಭಾಸನುಲಾತಸ್ಪಂದಿತಂ ಯಥಾ |

ಗ್ರಹಣಗ್ರಾಹಕಾಭಾಸಂ ವಿಜ್ಞಾನಸ್ಪಂದಿತಂ ತಥಾ || ೪೭ ||

೪೭. ಹೇಗೆ ನೆಟ್ಟಿಗಿರುವದು, ಸೊಟ್ಟಿಗಿರುವದು—ಮುಂತಾಗಿ ತೋರಿ ಕೊಳ್ಳುವದು ಅಲಾತಸ್ಪಂದಿತವೋ, ಹಾಗೆ ಅರಿಯುವಿಕೆ, ಅರಿಯುವವನು—ಎಂಬ (ರೂಪದಲ್ಲಿ) ತೋರಿಕೊಳ್ಳುವದು ವಿಜ್ಞಾನಸ್ಪಂದಿತವು.

(ಭಾಷ್ಯ)

೨೯೫. ಯಥಾ ಹಿ ಲೋಕೇ ಯಜುವಕ್ರಾದಿಪ್ರಕಾರಾಭಾಸಮ್ ಅಲಾತ ಸ್ಪಂದಿತಮ್ ಉಲ್ಕಾಚಲನಮ್, ತಥಾ ಗ್ರಹಣಗ್ರಾಹಕಾಭಾಸಂ ವಿಷಯಿವಿಷಯಾ ಭಾಸಮ್ ಇತ್ಯರ್ಥಃ | ಕಿಂ ತತ್ ? ವಿಜ್ಞಾನಸ್ಪಂದಿತಮ್, ಸ್ಪಂದಿತಮಿವ ಸ್ಪಂದಿತಮ್ ಅವಿದ್ಯಯಾ | ನ ಹಿ ಅಚಲಸ್ಯ ವಿಜ್ಞಾನಸ್ಯ ಸ್ಪಂದನಮ್ ಅಸ್ತಿ | “ಅಜಾತವಸ್ತು” (೪-೪೫) ಇತಿ ಹಿ ಉಕ್ತಮ್ ||

(ಭಾಷ್ಯಾರ್ಥ)

ಹೇಗೆ ಲೋಕದಲ್ಲಿ ನೆಟ್ಟಿಗಿರುವದು, ಸೊಟ್ಟಿಗಿರುವದು—ಮುಂತಾದ ಪ್ರಕಾರ ಗಳಿಂದ ತೋರುವದು ಅಲಾತಸ್ಪಂದಿತವೇ, ಕೊಳ್ಳಿಯ ತಿರುಗಾಟವೇ (ಆಗಿರುವದೋ), ಹಾಗೆ ಅರಿಯುವಿಕೆ, ಅರಿಯುವವನು—ಎಂಬ ರೂಪದಲ್ಲಿ ತೋರಿಕೊಳ್ಳುವದು ವಿಷಯಿವಿಷಯಗಳ (ರೂಪದಲ್ಲಿ) ತೋರಿಕೊಳ್ಳುವದು ಎಂದರ್ಥ. ಅದು ಯಾವದು? ಎಂದರೆ ವಿಜ್ಞಾನಸ್ಪಂದಿತವು. ಅವಿದ್ಯೆಯಿಂದ ಅಲುಗಾಡುವಂತೆ ತೋರುವದನ್ನೇ ಇಲ್ಲಿ ಸ್ಪಂದಿತ(ವೆಂದು ಕರೆದಿದೆ)!. ಏಕೆಂದರೆ ಚಲನವಿಲ್ಲದ ವಿಜ್ಞಾನಕ್ಕೆ (ನಿಜವಾದ)

1. ಕೊಳ್ಳಿಯಿಲ್ಲದ ಆಕಾರಗಳು ಹೇಗೆ ತೋರಿಕೊಳ್ಳುವವೋ ಹಾಗೆಯೇ ಆತ್ಮನಲ್ಲಿಲ್ಲದ ವಿಷಯಿವಿಷಯಭಾವವು ಅವಿದ್ಯೆಯಿಂದ ತೋರುವದು—ಎಂಬುವಿಷ್ಟೇ ದೃಷ್ಟಾಂತ ದಾಖ್ಯಾಂತಿಕಗಳಿಗೆ ಹೋಲಿಕೆಯು. ಕೊಳ್ಳಿಯು ನಿಜವಾಗಿ ತಿರುಗುವಂತೆ ಆತ್ಮನು ನಿಜವಾಗಿ ತಿರುಗುವದಿಲ್ಲ. ಅಂತಃಕರಣದ ಚಲನವನ್ನೇ ಆತ್ಮನಲ್ಲಿ ಆರೋಪಿಸುತ್ತೇವೆ. ಅಷ್ಟೆ.

ಅಲುಗಾಟವೇನೂ ಇರಲಾರದು. “ ಅಜವೂ ಅಚಲವೂ (ಆಗಿರುವದು) ” (೪-೪೫) ಎಂದಲ್ಲವೆ, (ಹಿಂದೆ) ಹೇಳಿದೆ ?

ಅಸ್ಪಂದ್ವ ಮಾನಮಲಾತಮನಾಭಾಸಮಜಂ ಯಥಾ |

ಅಸ್ಪಂದ್ವ ಮಾನಂ ವಿಜ್ಞಾನಮನಾಭಾಸಮಜಂ ತಥಾ || ೪೮ ||

೪೮. ಅಲುಗಾಡದೆ ಇರುವ ಕೊಳ್ಳೆಯು ಹೇಗೆ (ಬೇರೆಯ ರೂಪ ದಿಂದ) ತೋರಿಕೊಳ್ಳದೆ ಅಜವಾಗಿರುವದೋ ಹಾಗೆ ಅಲುಗಾಡದೆ ಇರುವ ವಿಜ್ಞಾನವು (ಬೇರೆಯ ರೂಪದಿಂದ) ತೋರಿಕೊಳ್ಳದೆ ಅಜವಾಗಿರುವದು.

(ಭಾಷ್ಯ)

೨೯೬. ಅಸ್ಪಂದ್ವ ಮಾನಂ ಸ್ಪಂದ್ವ ನವರ್ಜಿತಂ ತದೇವ ಅಲಾತಮ್ ಯಜ್ಞಾ ದ್ಯಾಕಾರೇಣ ಅಜಾಯಮಾನಮ್ ಅನಾಭಾಸಮ್ ಅಜಂ ಯಥಾ | ತಥಾ ಅವಿದ್ಯಯಾ ಸ್ಪಂದ್ವ ಮಾನಮ್ ಅಪಿದ್ಯೋಪರಮಃ ಅಸ್ಪಂದ್ವ ಮಾನಮ್ (ವಿಜ್ಞಾನಂ) ಜಾತ್ಯಾದ್ಯಾಕಾರೇಣ ಅನಾಭಾಸಮ್ ಅಜಮ್ ಅಚಲಂ ಭವಿಷ್ಯತಿ ಇತ್ಯರ್ಥಃ ||

(ಭಾಷ್ಯಾರ್ಥ)

ಅಲುಗಾಡದಿರುವ ಅಲುಗಾಟವಿಲ್ಲದ ಅದೇ ಕೊಳ್ಳೆಯು ಸೆಟ್ಟಾಗಿರುವದು- ಮುಂತಾದ ಆಕಾರದಿಂದ ಹುಟ್ಟದೆ ಇರುವಾಗ (ಬೇರೆಯ ರೂಪದಿಂದ) ತೋರಿ ಕೊಳ್ಳದೆ ಹೇಗೆ ಅಜ (ವಾಗಿರುವದೋ), ಹಾಗೆಯೇ ತತ್ಪ್ರತಿಭವಳಿಕೆಯಿಂದ ಅಲುಗಾಡುತ್ತಿದ್ದು ತತ್ಪ್ರತಿಭವಳಿಕೆಯು ಹೋಗುತ್ತಲೂ ಅಲುಗಾಡದೆ ಇರುವ ವಿಜ್ಞಾನವು ಜಾತಿಯೇ ಮುಂತಾದ ರೂಪದಿಂದ ತೋರಿಕೊಳ್ಳದೆ ಅಜವೂ ಅಚಲವೂ ಆಗುವದು ಎಂದರ್ಥ.

1. ಈ ಮಾತು ಭಾಷ್ಯದಲ್ಲಿರಬೇಕಾದದ್ದು ಬಿಟ್ಟುಹೋಗಿದೆ. ಸುಲಕ್ಕೆ ತಕ್ಕಂತೆ ಇಲ್ಲಿ ಇದನ್ನು ಸೇರಿಸಿಕೊಂಡಿದ್ದೇವೆ.

2. ಆತ್ಮನು ಯಾವಾಗಲೂ ಅಜನು, ಅಚಲನು. ಸರಿಯಾದ ಜ್ಞಾನವುಂಟಾದರೇ ಈ ವಿಷಯವು ಮನದಟ್ಟಾಗುವದರಿಂದ ತತ್ಪ್ರತಿಭವು ಹೋದರೆ ಹೀಗೆ ಆಗುವನು ಎಂದಿದೆ.

ಅಲಾತೇ ಸ್ವನ್ನಮಾನೇ ವೈ ನಾಭಾಸಾ ಅನ್ಯತೋಭುವಃ |

ನ ತತೋಽನ್ಯತ್ರ ನಿಸ್ವನ್ನಾನ್ನಾಲಾತಂ ಪ್ರವಿಶಂತಿ ತೇ || ೪೯ ||

೪೯. ಕೊಳ್ಳಿಯು ಅಲುಗಾಡುತ್ತಿರುವಾಗ ತೋರಿಕೆಗಳು ಮತ್ತೊಂದರಿಂದ ಆಗುವದಿಲ್ಲ. ಅಲುಗಾಡದೆ ಇರುವಾಗ ಅದನ್ನು ಬಿಟ್ಟು ಮತ್ತೊಂದು ಕಡೆ ಹೋಗುವದೂ ಇಲ್ಲ, ಕೊಳ್ಳಿಯನ್ನು ಪ್ರವೇಶಿಸುವದೂ ಇಲ್ಲ.

(ಭಾಷ್ಯ)

೨೦೭. ೦೦ ಚ ತಸ್ಮಿನ್ನೇವ ಅಲಾತೇ ಸ್ವನ್ನಮಾನೇ | ವೈ ಋಷು ವಕ್ರಾದ್ಯಭಾಸಾ ಅಲಾತಾತ್ ಅನ್ಯತಃ ಕುತಶ್ಚಿತ್ ಆಗತ್ಯ ಅಲಾತೇ ಸೈವ ಭವಂತಿ ಇತಿ ಸಾನ್ಯತೋಭುವಃ | ನ ಚ ತಸ್ಮಾತ್ ನಿಸ್ವನ್ನಾತ್ ಅಲಾತಾತ್ ಅನ್ಯತ್ರ ನಿರ್ಗತಃ | ನ ಚ ನಿಸ್ವಸ್ತಮ್ ಅಲಾತಮೇವ ಪ್ರವಿಶಂತಿ ತೇ ||

(ಭಾಷ್ಯಾರ್ಥ)

ಮತ್ತು ಅದೇ ಕೊಳ್ಳಿಯು ಅಲುಗಾಡುತ್ತಿರುವಾಗ ನಟ್ಟಗೆ ಸೊಟ್ಟಗೆ ಮುಂತಾಗಿ ತೋರುವ(ಆಕಾರಗಳು) ಕೊಳ್ಳಿಗಿಂತ ಜೀರೆಯಾದ ಯಾವದಾದರೊಂದು(ಪದಾರ್ಥ)' ಎಂದ ಬಂದು ಕೊಳ್ಳಿಯಲ್ಲಿ ಇದ್ದುಕೊಂಡಿರುವದೇ ಇಲ್ಲವಾದ್ದರಿಂದ ಮತ್ತೊಂದರಿಂದ ಆಗುವದಿಲ್ಲ. ಆ ಕೊಳ್ಳಿಯು ಅಲುಗಾಡದೆ ಇರುವಾಗ (ಆ) ಕೊಳ್ಳಿಯಿಂದ ಮತ್ತೊಂದು ಕಡೆಗೆ (ಅವು) ಹೋಗುವದಿಲ್ಲ; ಅಲುಗಾಡದೆ ಇರುವ ಆ ಕೊಳ್ಳಿಯನ್ನೂ ಅವು ಪ್ರವೇಶಿಸುವದಿಲ್ಲ.

1. ಒಂದು ವಸ್ತುವಿನಲ್ಲಿ ಭ್ರಾಂತಿಯಿಂದ ತೋರುವ ಆಕಾರವು ಮತ್ತೊಂದು ಕಡೆಯಿಂದ ಬಂದು ಅಲ್ಲಿ ತೋರಿಕೊಳ್ಳುವದಿಲ್ಲ; ಉದಾಹರಣೆಗೆ ಹಗ್ಗದಲ್ಲಿ ತೋರುವ ಭ್ರಾಂತಿಸರ್ಪವು ಹುತ್ತದಿಂದ ಹರಿದು ಬಂದು ಅಲ್ಲಿ ತೋರುತ್ತಿರುವದಿಲ್ಲ.

2. ಅಲುಗಾಡುತ್ತಿದ್ದ ಕೊಳ್ಳಿಯಲ್ಲಿ ಆಕಾರಗಳು ನಿಜವಾಗಿ ಆದರಲ್ಲಿತ್ತು ಬಳಿಕ ಅದನ್ನು ಬಿಟ್ಟು ಎಲ್ಲಿಗೋ ಹೋಗುವವೆಂದು ಕಲ್ಪಿಸುವದು ಅನುಭವಾನುಗುಣವಲ್ಲ.

3. ಅಲುಗಾಡುವಂತೆ ತೋರುತ್ತಿದ್ದ ಆಕಾರಗಳು ಅದು ಅಲುಗಾಡುವದು ನಿಲ್ಲುತ್ತಲೂ ಅವರೊಳಕ್ಕೆ ಸೇರಿಕೊಂಡುಬಿಡುವದೆಂದು ಯಾರೂ ನಂಬುವದಿಲ್ಲ.

ನ ನಿರ್ಗತಾ ಅಲಾತಾತ್ ತೇ ದ್ರವ್ಯತ್ವಾಭಾವಯೋಗತಃ |

ವಿಜ್ಞಾನೇಽಪಿ ತಥೈವಸ್ಯುರಾಭಾಸಸ್ಯಾವಿಶೇಷತಃ || ೫೦ ||

೫೦. ಅವು ಕೊಳ್ಳಿಯಿಂದ ಹೊರಟುಬಂದಿರುವದಿಲ್ಲ ; ಏಕೆಂದರೆ, ದ್ರವ್ಯತ್ವಾಭಾವಯೋಗದಿಂದ. ವಿಜ್ಞಾನ (ದ ವಿಷಯ) ದಲ್ಲಿಯೂ ಹೀಗೆಯೇ ಇರಬೇಕು. ಏಕೆಂದರೆ ತೋರಿಕೆಯೆಂಬುದು ಸಮಾನವಾಗಿದೆ.

(ಭಾಷ್ಯ)

೨೯೮. ಕಂಚ ನ ನಿರ್ಗತಃ ಅಲಾತಾತ್ ತೇ ಆಭಾಸಾಃ ಗೃಹಾದಿವ | ದ್ರವ್ಯತ್ವಾಭಾವಯೋಗತಃ | ದ್ರವ್ಯಸ್ಯ ಭಾವಃ ದ್ರವ್ಯತ್ವಮ್ | ತದಭಾವಃ ದ್ರವ್ಯತ್ವಾಭಾವಃ | ದ್ರವ್ಯತ್ವಾಭಾವಯೋಗತಃ ದ್ರವ್ಯತ್ವಾಭಾವಯುಕ್ತೇಃ | ವಸ್ತುತ್ವಾಭಾವಾತ್ ಇತ್ಯರ್ಥಃ | ವಸ್ತುನೋ ಹಿ ಪ್ರವೇಶಾದಿ ಸಮ್ಭವತಿ ನ ಅವಸ್ತುನಃ | ವಿಜ್ಞಾನೇಽಪಿ ಜಾತ್ಯಾದ್ಯಾಭಾಸಾಃ ತಥೈವ ಸ್ಯುಃ ಅಭಾವಸ್ಯ ಅವಿಶೇಷತಃ ತುಲ್ಯತ್ವಾತ್ ||

(ಭಾಷ್ಯಾರ್ಥ)

ಮತ್ತು ಆ ತೋರಿಕೆಗಳು ಮನೆಯಿಂದ (ಜನರು ಹೊರಕ್ಕೆ ಬರು) ವಂತ ಕೊಳ್ಳಿಯಿಂದ ಹೊರಟುಬಂದಿರುವದಿಲ್ಲ. (ಏಕೆಂದರೆ) ದ್ರವ್ಯತ್ವಾಭಾವಯೋಗದಿಂದ ; ದ್ರವ್ಯತ್ವವೆಂದರೆ ದ್ರವ್ಯದ ಭಾವವು ಅದು ಇಲ್ಲವು ದ್ರವ್ಯತ್ವಾಭಾವಃ : ದ್ರವ್ಯತ್ವಾಭಾವಯೋಗದಿಂದ, ದ್ರವ್ಯತ್ವವು ಅವುಗಳಲ್ಲಿಲ್ಲವೆಂಬ ಯುಕ್ತಿಯಿಂದ. (ಅವು ಸಜವಾದ) ವಸ್ತುಗಳಲ್ಲವಾದ್ದರಿಂದ ಎಂದರ್ಥ. (ಸಜವಾದ) ವಸ್ತುವಿಗೇ ಪ್ರವೇಶನೇ ಮುಂತಾದದ್ದು ಹೊಂದುವದೇ ಹೊರತು ಅವಸ್ತುವಿಗೆ (ಹೊಂದುವ) ದಿಲ್ಲ. ವಿಜ್ಞಾನದ ವಿಷಯದಲ್ಲಿಯೂ ಜಾತಿಯೇ ಮುಂತಾದ ತೋರಿಕೆಗಳು ಹಾಗೆಯೇ. ಇರಬೇಕು, ಏಕೆಂದರೆ ತೋರಿಕೆಯಾಗಿರುವದೆಂಬುದು, ಅವಿಶೇಷವಾಗಿದೆ, (ಅವಕ್ಕೂ) ಸಮಾನವಾಗಿರುತ್ತದೆ.

(ಭಾಷ್ಯ)

೨೯೯. ಕಥಂ ತುಲ್ಯತ್ವಮ್ ಇತಿ ? ಆಹ .

1. ಕೊಳ್ಳಿಯೊಳಕ್ಕೆ ಆಕಾರಗಳು ಸೇರುವದಿಲ್ಲವೆಂಬದರಷ್ಟೇ ಅದರಿಂದ ಅವು ಹೊರಕ್ಕೆ ಬಂದಿರುವದಿಲ್ಲವೆಂಬುದೂ ಸತ್ಯವು.
2. ಕೊಳ್ಳಿಯ ಆಕಾರಾಸಗಳಂತೆಯೇ ಮಿಥೈ.

(ಭಾಷ್ಯಾರ್ಥ)

(ತೋರಿಕೆಗಳೆರಡೂ) ಸಮಾನವೆಂಬುದು ಹೇಗೆ? ಎಂದರೆ ಹೇಳುತ್ತಾರೆ:

ವಿಜ್ಞಾನೇ ಸ್ವನ್ನಮಾನೇ ವೈ ನಾಭಾಸಾ ಅನ್ಯತೋಭುವಃ |

ನ ತತೋಃನ್ಯತ್ರ ನಿಸ್ಪನ್ನಾನ್ವ ವಿಜ್ಞಾನಂ ವಿಶನ್ತಿ ತೇ || ೫೧ ||

ನ ನಿರ್ಗತಾಸ್ತೇ ವಿಜ್ಞಾನಾದ್ಧ್ರವ್ಯತ್ವಾಭಾವಯೋಗತಃ |

ಕಾರ್ಯಕಾರಣತಾಭಾವಾದ್ಯತೋಃಚಿನ್ಮಾಃ ಸದೈವ ತೇ || ೫೨ ||

೫೧-೫೨. ವಿಜ್ಞಾನವು ಅಲಿಂಗಾಡುತ್ತಿರುವಾಗ ತೋರಿಕೆಗಳು ರುತೊಂದರಿಂದ ಆಗಿರುವದಿಲ್ಲ. ಅಲಿಂಗಾಡದೆ ಇರುವಾಗ ಆ (ವಿಜ್ಞಾನ) ಎಂದ ಬೇರೆ (ಕಡೆಗೆ ಹೋಗುವುದೂ) ಇಲ್ಲ; ಅವು ವಿಜ್ಞಾನವನ್ನು ಸೇರಿಕೊಳ್ಳುವುದೂ ಇಲ್ಲ. ಅವು ವಿಜ್ಞಾನದಿಂದ ಹೊರಟುಬಂದಿರುವದಿಲ್ಲ, (ಎಕೆಂದರೆ) ದ್ರವ್ಯತ್ವಾಭಾವಯುಕ್ತಿಯಿರುವದರಿಂದ. ಎಕೆಂದರೆ ಕಾರ್ಯಕಾರಣತ್ವವು ಇಲ್ಲದ್ದರಿಂದ ಅವು ಯಾವಾಗಲೂ ಆಚಿಂತ್ಯಗಳೇ (ಆಗಿರುತ್ತವೆ).

(ಭಾಷ್ಯ)

೨೦೦. ಅಲಿಂಗೇನ ಸಮಾನಂ ಸರ್ವಂ ವಿಜ್ಞಾನಸ್ಯ | ಸದಾ ಅಚಲತ್ವಂ ತು ವಿಜ್ಞಾನಸ್ಯ ವಿಶೇಷಃ | ಜಾತ್ಯಾದ್ಯಾಭಾವಾ ವಿಜ್ಞಾನೇ ಅಚಲೇ ಕಿಂಕೃತಾಃ ಇತಿ ?
 ೨೦೧- ಕಾರ್ಯಕಾರಣತಾಭಾವಾತ್ ಜನ್ಯಜನಕತ್ವಾನುಪಪತ್ತೇಃ | ಅಭಾವರೂಪತ್ವಾತ್, ಅಚಿನ್ಮಾಃ ಸೇ ಯಃ ಸದೈವ | ಯಥಾ ಅಸತ್ಸು ಋಜ್ವಾದ್ಯಾಭಾವೇಷು ರುಜ್ವಾದಿಬುದ್ಧಿಃ ದೃಷ್ಟಾ ಅಲಾಕವಾಗ್ರೇ ತಥಾ ಅಸತ್ಸೈವ ಜಾತ್ಯಾದಿಷು ವಿಜ್ಞಾನಾಗ್ರೇ ಜಾತ್ಯಾದಿಬುದ್ಧಿಃ ವೃಷೈವ ಇತಿ ಸಮುದಾಯಾರ್ಥಃ ||

(ಭಾಷ್ಯಾರ್ಥ)

ವಿಜ್ಞಾನಕ್ಕೂ ಕೊಳ್ಳಿಗೂ ಎಲ್ಲವೂ ಸಮಾನವಾಗಿಯೇ ಇರುವುದು. ಆದರೆ ರೂಪವಾಗಲೂ ಅಲಿಂಗಾಡದೆ ಇರುವದೆಂಬುದು ವಿಜ್ಞಾನದ ವಿಶೇಷವು.

1. ತೋರಿಕೆಗಳು ಜುಟ್ಟಿಲ್ಲ, ಲಯವಾಗುವುದೂ ಇಲ್ಲ-ಎಂಬುದು ಸಮಾನ. 1-೧೩, ೧-೧೮. - ಇವುಗಳ ಭಾಷ್ಯವನ್ನು ನೋಡಿ.

(ಹಾಗಾದರೆ) ಅಬುಗಾಡದಿರುವ ನಿಜ್ಜಾನದಲ್ಲಿ ಹುಟ್ಟುವದೇ ಮುಂತಾದ ಕೋರಿಕೆಗಳು ಏತರಿಂದಾಗುತ್ತವೆ? ಎಂದರೆ ಹೇಳುತ್ತಾರೆ: ಏಕೆಂದರೆ (ಅವು) ಅಭಾವರೂಪವಾಗಿರುವದರಿಂದ, (ನಿಜ್ಜಾನಕ್ಕೂ, ಅವಕ್ಕೂ) ಕಾರ್ಯಕಾರಣಭಾವ ಎಲ್ಲದ್ದರಿಂದ (ಇದೇ ಹುಟ್ಟಿಸಲ್ಪಡತಕ್ಕದ್ದು, ಇದು) ಹುಟ್ಟಿಸತಕ್ಕದ್ದು-ಎಂಬುದಿಲ್ಲದ್ದರಿಂದ, ಅಚಿಂತ್ಯವಾಗಿಯೇ ಇರುತ್ತವೆ. ಹೇಗೆ 'ನೆಟ್ಟಿಗಿರುವದು' ಎಂದು ಮುಂತಾದ ತೋರಿಕೆಗಳು ಇಲ್ಲದಿದ್ದರೂ ಬರಿಯ ಕೊಳ್ಳಿಯ (ನಿಷಯಕ್ಕೆ) ನೆಟ್ಟಿಗಿದೆ ಎಂದು ಮುಂತಾದ ಬುದ್ಧಿಯುಂ(ಟಾಗುವದು) ಕಂಡುಬಂದಿ ನಿಯೋಗ ಹಾಗೆಯೇ ಜಾತ್ಯಾದಿಗಳು ಇಲ್ಲವೇ ಇಲ್ಲನಾದರೂ ಬರಿಯ ನಿಜ್ಜಾನ(ದ ನಿಷಯಕ್ಕೆ ಅದು) 'ಹುಟ್ಟುವದು' ಎಂದು ಮುಂತಾದ ಬುದ್ಧಿಯು ಸುಳ್ಳುಸುಳ್ಳಾಗಿಯೇ (ಉಂಟಾಗಿರುತ್ತದೆ) ಎಂದು ಒಪ್ಪಿರ್ಪವು.

ಆತ್ಮನಲ್ಲಿ ಕಾರ್ಯಕಾರಣಭಾವವಿಲ್ಲವೆಂಬುದಕ್ಕೆ ಯುಕ್ತಿ

(ಭಾಷ್ಯ)

೩೦೧. ಅಜನ್ಮ ಏಕನ್ಮ ಆತ್ಮತತ್ತ್ವನ್ಮ ಇತಿ ಸ್ಥಿತನ್ಮ | ತತ್ರ ಯೈರಸಿ ಕಾರ್ಯಕಾರಣಭಾವಃ ಕಲ್ಪ್ಯತೇ, ತೇಷಾನ್ಮ—

(ಭಾಷ್ಯಾರ್ಥ)

ಆತ್ಮತತ್ತ್ವವು ಹುಟ್ಟುವದಲ್ಲ, ಒಂದು-ಎಂದು ನಿರ್ಣಯವಾಯಿತು. ಅದರಲ್ಲಿ ಯಾರೂ ಕಾರ್ಯಕಾರಣಭಾವವನ್ನು ಕಲ್ಪಿಸುವರೋ ಅವರ (ಮತದಲ್ಲಿಯೂ)—

ದ್ರವ್ಯಂ ದ್ರವ್ಯಸ್ಯ ಹೇತುಃ ಸ್ಯಾದನ್ಯದನ್ಯಸ್ಯ ಚೈವ ಹಿ |

ದ್ರವ್ಯತ್ವಮನ್ಯಭಾವೋ ವಾ ಧರ್ಮಾಣಾಂ ನೋಪಪದ್ಯತೇ || ೫೩ ||

೫೩. ದ್ರವ್ಯವು ದ್ರವ್ಯಕ್ಕೆ ಹೇತುವಾದೀತು; ಒಂದು ಮತ್ತೊಂದು ದಕ್ಕೇ ಕಾರಣವಾದೀತು ಅಲ್ಲವೆ? (ಆದರೆ) ಧರ್ಮರುಗಳು ದ್ರವ್ಯವೆಂಬುದಾಗಲಿ ಬೇರೆಯೆಂಬುದಾಗಲಿ ಹೊಂದುವದಿಲ್ಲ.

1. ಯಾವದಾದರೊಂದು ವಸ್ತುವಿನ ಅಭಾವವೆಂದರ್ಥವಲ್ಲ, ಹುಸಿತೋರಿಕೆಯೆಂದೇ ಅರ್ಥ. ಹುಸಿತೋರಿಕೆಯೆಂಬುದು ವಸ್ತುವಲ್ಲ. ಆದ್ದರಿಂದ ಅದಕ್ಕೆ ಕಾರಣದ ಅಸೇಕ್ಷೆಯಿಲ್ಲ.

2. ಪ್ರಾತಿಭಾಸಿಕವಸ್ತುಗಳು, ಹುಸಿತೋರಿಕೆಗಳು, ಬುದ್ಧಿಕಲ್ಪಿತವಾಗಿರುವವೇ ಹೊರತು ತಮ್ಮ ರೂಪದಲ್ಲಿ ನಿಜವಾಗಿರುವದೇ ಇಲ್ಲ. ಆದ್ದರಿಂದ ಅವುಗಳ ಹುಟ್ಟು ಬೆಳವಣಿಗೆ, ಲಯ-ಮುಂತಾದವುಗಳೆಲ್ಲ ನಿಕಲ್ಪವೇ ಎಂದು ಭಾವ.

(ಭಾಷ್ಯ)

೨೦೨. ದ್ರವ್ಯಂ ದ್ರವ್ಯಸ್ಯ ಅನ್ಯಸ್ಯ ಅನ್ಯತ್ ಹೇತುಃ ಕಾರಣಂ ಸ್ಯಾತ್ |
ನ ತು ತಸ್ಯೈವ ತತ್ | ನಾಽಪಿ ಅದ್ರವ್ಯಂ ಕಸ್ಯಚಿತ್ ಕಾರಣಂ ಸ್ವತನ್ತ್ರಂ ದ್ರವ್ಯಂ
ಲೋಕೇ | ನ ಚ ದ್ರವ್ಯತ್ವಂ ಧರ್ಮಾಣಾಮ್ ಆತ್ಮನಾಮ್ ಉಪಪದ್ಯತೇ |
ಅನ್ಯತ್ವಂ ವಾ ಕೌತಶ್ಚಿತ್, ಯೇನ ಅನ್ಯಸ್ಯ ಕಾರಣತ್ವಂ ಕಾರ್ಯತ್ವಂ ವಾ ಪ್ರತಿ
ಪದ್ಯತ | ಅಃ ಅದ್ರವ್ಯತ್ವಾತ್ ಅನನ್ಯತ್ವಾಚ್ಚ ನ ಕಸ್ಯಚಿತ್ ಕಾರ್ಯಂ ಕಾರಣಂ
ವಾ ಅತ್ಯಾ ಇತ್ಯರ್ಥಃ ||

(ಭಾಷ್ಯಾರ್ಥ)

(ಒಂದು) ದ್ರವ್ಯವು (ಮತ್ತೊಂದು) ದ್ರವ್ಯಕ್ಕೆ ಕಾರಣವಾದೀತು. ಒಂದು
ಮತ್ತೊಂದಕ್ಕೆ ಕಾರಣವಾದೀತು ; ಆದರೆ ತನಗೆ ತಾನೇ (ಕಾರಣ)ವಾಗಲಾರದು.
ದ್ರವ್ಯವಲ್ಲದಾದರೂ ಯಾವದಕ್ಕೂ ಸ್ವತಂತ್ರವಾಗಿ ಕಾರಣ(ವಾಗಿರುವದು) ಲೋಕ
ದಲ್ಲಿ ಕಂಡುಬಂದಿಲ್ಲ. ಆದರೆ ಧರ್ಮರುಗಳು ಆತ್ಮರುಗಳು ದ್ರವ್ಯವೆಂಬುದಾಗಲಿ,
ಮತ್ತೊಂದಕ್ಕಿಂತ ಬೇರೆಯೆಂಬುದಾಗಲಿ ಹೊಂದುವದಿಲ್ಲ : ಹಾಗಿದ್ದರೆ (ಆತ್ಮನು)
ಮತ್ತೊಂದಕ್ಕೆ ಕಾರಣವೆಂದಾಗಲಿ ಕಾರ್ಯವೆಂದಾಗಲಿ ಆಗಬಹುದಾಗಿತ್ತು. ಆದ್ದ
ರಿಂದ ಆತ್ಮನು ದ್ರವ್ಯವಲ್ಲದ್ದರಿಂದಲೂ (ಮತ್ತೊಂದಕ್ಕಿಂತ) ಬೇರೆಯಲ್ಲದೆ (ಇರುವದೆ)
ರಿಂದಲೂ ಆತ್ಮನು ಯಾವದಕ್ಕೂ ಕಾರ್ಯವೂ ಅಲ್ಲ, ಕಾರಣವೂ ಅಲ್ಲ ಎಂದರ್ಥ.

1. ಒಂದು ದ್ರವ್ಯವು ಮತ್ತೊಂದು ದ್ರವ್ಯಕ್ಕೆ ಕಾರಣವಾದೀತು-ಎಂಬ ಅಭಿಪ್ರಾಯವು
'ಅನ್ಯತ್ ದ್ರವ್ಯಂ ಅನ್ಯಸ್ಯ ಹೇತುಃ ಸ್ಯಾತ್' ಎಂದು ಅನ್ವಯಿಸಿದರೆ ಹೊರಡುತ್ತದೆ.
ಮೂಲವು ಈಗ ಇರುವಂತೆ ದ್ರವ್ಯವು ದ್ರವ್ಯಕ್ಕೆ ಸಮನಾಯಿಕಾರಣವು. ಅದ್ರವ್ಯವು ಎಂದರೆ
ಗುಣವು ಕಾರ್ಯವಾದ ಅವಯವಿಯ ಗುಣಗಳಿಗೆ ಕಾರಣ. ಎಂದು ಅರ್ಥವನ್ನು ಮಾಡ
ಬೇಕಾಗುವದು.

2. ನೂಲಿನ ರೂಪವು ಬಟ್ಟೆಯ ರೂಪಕ್ಕೆ ಕಾರಣವಾಗಿರುವದಾದರೂ ಸ್ವತಂತ್ರವಾಗಿ
ಕಾರಣವಲ್ಲ. ನೂಲಿನ ಮೂಲಕವಾಗಿ ಆಸಮನಾಯಿಕಾರಣವಾಗಿರ. ತದೆ-ಎಂದು ವೈಶೇಷಿಕರು
ಹೇಳುತ್ತಾರೆ.

3. ಆತ್ಮನು ಮತ್ತೊಂದಕ್ಕಿಂತ ಬೇರೆಯಲ್ಲ, ಏಕೆಂದರೆ ಆ ಮತ್ತೊಂದೆಂಬುದು
ನಿಜವಾಗಿಲ್ಲ. ಒಂದು, ಇನ್ನೊಂದು-ಎಂದು ಕಲ್ಪನೆಮಾಡುವದಕ್ಕೆ ಎರಡೂ ದೇಶಕಾಲ
ಗಳಲ್ಲಿರಬೇಕು, ಆದರೆ ಆತ್ಮನು ದೇಶಕಾಲಗಳನ್ನು ಮೀರಿರುತ್ತಾನೆ.

ಏವಂ ನ ಚಿತ್ತಜಾ ಧರ್ಮಾಶ್ಚಿತ್ತಂ ನಾಸಿ ನ ಧರ್ಮಜನ್ಮ |

ಏವಂ ಹೇತುಫಲಾಜಾತಿಂ ಪ್ರವಿಶಂತಿ ಮನೀಷಿಣಃ || ೫೪ ||

೫೪. ಹೀಗೆ ಚಿತ್ತದಿಂದ ಧರ್ಮಗಳು ಹುಟ್ಟುವದಿಲ್ಲ, ಚಿತ್ತವೂ ಧರ್ಮಗಳಿಂದ ಹುಟ್ಟುವದಿಲ್ಲ. ಹೀಗೆ ಹೇತುಫಲಗಳು ಹುಟ್ಟುವದಿಲ್ಲ(ನೆಂಬ ಮತನನ್ನು) ಸಂಡಿತರು ಪ್ರವೇಶಿಸುವರು.

(ಭಾಷ್ಯ)

೩೦೩. ಏವಂ ಯಥೋಕ್ತೇಭ್ಯೋ ಹೇತುಭ್ಯಃ ಆತ್ಮವಿಜ್ಞಾನಸ್ವರೂಪಮೇವ ಚಿತ್ತಮ್ ಇತಿ ನ ಚಿತ್ತಜಾ ಬಾಹ್ಯಧರ್ಮಾಃ, ನಾಸಿ ಬಾಹ್ಯಧರ್ಮಜಂ ಚಿತ್ತಮ್ | ವಿಜ್ಞಾನಸ್ವರೂಪಾಭಾಸವಾತ್ಪ್ರತ್ಯಾತ್ ಸರ್ವಧರ್ಮಾಣಾಮ್ | ಏವಂ ನ ಹೇತೋಃ ಫಲಂ ಜಾಯತೇ, ನಾಸಿ ಫಲಾತ್ ಹೇತುಃ-ಇತಿ ಹೇತುಫಲಯೋಃ ಅಜಾತಿಂ ಹೇತು ಫಲಾಜಾತಿಂ ಪ್ರವಿಶಂತಿ ಅಧ್ಯವಸ್ಯಂತಿ | ಆತ್ಮನಿ ಹೇತುಫಲಯೋಃ ಅಭಾವಮೇವ ಪ್ರತಿಪದ್ಯಂತೇ^೧ ಬ್ರಹ್ಮವಿದಃ ಇತ್ಯರ್ಥಃ ||

(ಭಾಷ್ಯಾರ್ಥ)

ಹೀಗೆ ಮೇಲೆ ಹೇಳಿದ ಕಾರಣಗಳಿಂದ^೨ ಚಿತ್ತವು ಆತ್ಮನೆಂಬ ವಿಜ್ಞಾನದ ಸ್ವರೂಪವೇ ಆಗಿರುವದರಿಂದ ಹೊರಗಿನ ಧರ್ಮಗಳು^೩ ಚಿತ್ತದಿಂದ ಹುಟ್ಟುವದಿಲ್ಲ, ಹೊರಗಿನ ಧರ್ಮಗಳಿಂದ ಚಿತ್ತವೂ ಹುಟ್ಟುವದಿಲ್ಲ. ಏಕೆಂದರೆ ಎಲ್ಲಾ ಧರ್ಮಗಳೂ^೪ ವಿಜ್ಞಾನಸ್ವರೂಪದ ಬರಿಯ ತೋರಿಕೆಗಳಾಗಿರುತ್ತವೆ. ಹೀಗಿರುವದರಿಂದ ಹೇತುವಿನಿಂದ ಫಲವೂ ಹುಟ್ಟುವದಿಲ್ಲ, ಫಲದಿಂದ ಹೇತುವೂ ಹುಟ್ಟುವದಿಲ್ಲ-ಎಂದು ಹೇತು ಫಲಗಳೆರಡೂ ಹುಟ್ಟುವದಿಲ್ಲ(ನೆಂಬ ಮತನನ್ನು ಸಂಡಿತರು) ಪ್ರವೇಶಿಸುವರು, (ಅದೇ

1. ಇಲ್ಲಿ 'ಮನೀಷಿಣಃ' ಎಂಬ ಮಾತು ಬಿಟ್ಟುಹೋಗಿದೆಯೆಂದು ಕಾಣುತ್ತದೆ.
2. ತೋರಿಕೆಗಳಿಗೆ ಹೇಗೂ ಜನ್ಮವಿಲ್ಲ; ಅವುಗಳಿಗೆ ಲಯವೂ ಇಲ್ಲ; ಅವು ಅಚಿಂತ್ಯವಾಗಿವೆ; ಆತ್ಮನು ದ್ರವ್ಯವಲ್ಲದ್ದರಿಂದ ಕಾರ್ಯವಲ್ಲ ಕಾರಣವೂ ಅಲ್ಲ-ಎಂಬ ಕಾರಣಗಳಿಂದ.
3. ಹೊರಗಿನ ವಿಷಯಗಳು.
4. ಚಿತ್ತವೂ ವಿಷಯಗಳೂ.

ಸರಿ ಎಂದು) ನಿಶ್ಚಯಿಸುವರು. ಆತ್ಮನಲ್ಲಿ ಹೇತುಫಲಗಳು ಇಲ್ಲವೇ ಇಲ್ಲವೆಂದು ಮನೀಷಿಗಳು ಬ್ರಹ್ಮಜ್ಞಾನಿಗಳು ಅರಿತುವರು ಎಂದರ್ಥ.

ಹೇತುಫಲಾಭಿನಾನವು ಹೋದರೆ ಮುಕ್ತಿ

(ಭಾಷ್ಯ)

೨೦೪. ಯೇ ಪುನಃ ಹೇತುಫಲಯೋಃ ಅಭಿನಿವಿಷ್ಟಾಃ ತೇಷಾಂ ಕಿಂ ಸ್ಯಾತ್ ಇತಿ ? ಉಚ್ಯತೇ—

(ಭಾಷ್ಯಾರ್ಥ)

ಆದರೆ ಯಾರು ಹೇತುಫಲಗಳಲ್ಲಿ ಅಭಿನಾನವುಳ್ಳವರಾಗಿರುವರೋ ಅವರಿಗೆ ಏನಾಗುವದು ? ಎಂದರೆ ಹೇಳುತ್ತಾರೆ:—

ಯಾವದ್ದೇತುಫಲಾನೇಶಸ್ತಾವದ್ದೇತುಫಲೋದ್ಭವಃ |

ಕ್ಷೀಣೇ ಹೇತುಫಲಾನೇಶೇ ನಾಸ್ತಿ ಹೇತುಫಲೋದ್ಭವಃ || ೫೫ ||

೫೫. ಎಲ್ಲಿಯವರೆಗೆ ಹೇತುಫಲಾನೇಶವಿರುವದೋ ಅಲ್ಲಿಯವರೆಗೆ ಹೇತುಫಲೋದ್ಭವ(ವಿರುವದು); ಹೇತುಫಲಾನೇಶವು ಕ್ಷಯವಾದರೆ ಹೇತುಫಲೋದ್ಭವವಿರುವದಿಲ್ಲ.

(ಭಾಷ್ಯ)

೨೦೫. “ ಧರ್ಮಾಧರ್ಮಾಖ್ಯಸ್ಯ ಹೇತೋಃ ಅಹಂ ಕರ್ತಾ ಮಮ ಧರ್ಮಾಧರ್ಮೌ, ತತ್ಪಲಂ ಕಾಲಾಂತರೇ ಕ್ವಚಿತ್ ಪ್ರಾಣಿನಿಕಾಯೇ ಜಾತಃ ಭೋಕ್ಷೈ ” ಇತಿ ಯಾವತ್ ಹೇತುಫಲಯೋಃ ಆನೇಶಃ ಹೇತುಫಲಾಗ್ರಹಃ ಆತ್ಮನಿ ಅಧ್ಯಾರೋಪಣಮ್ ತಚ್ಚಿತ್ತತಾ ಇತ್ಯರ್ಥಃ | ತಾವತ್ ಹೇತುಫಲಯೋಃ ಉದ್ಭವಃ ಧರ್ಮಾಧರ್ಮಯೋಃ ತತ್ಪಲಸ್ಯ ಚ ಅನುಚ್ಛೇದೇನ ಪ್ರವೃತ್ತಿಃ ಇತ್ಯರ್ಥಃ | ಯದಾ ಪುನಃ ಮನ್ಮಾಸಧಿ ವೀರ್ಯೇಣೇವ ಗ್ರಹಾನೇಶಃ ಯಥೋಕ್ತಾದ್ವೈತದರ್ಶನೇನ ಅವಿದ್ಯೋದ್ಭೂತಹೇತುಫಲಾನೇಶಃ ಅಪನೀತೋ ಭವತಿ | ತದಾ ತಸ್ಮಿನ್ ಕ್ಷೀಣೇ ನಾಸ್ತಿ ಹೇತುಫಲೋದ್ಭವಃ ||

1. ಧರ್ಮಾಧರ್ಮಗಳೆಂಬ ಹೇತು, ಶರೀರವೆಂಬ ಫಲ-ಇವು ಹುಟ್ಟುವವೆಂದರೆ ಅನೋನ್ಯಾಶ್ರಯಾದಿದೋಷವುಂಟಾಗುವದು ಎಂದು ಹಿಂದೆ ಹೇಳಿತ್ತು. ಅವು ತೋರಿಕೆಗಳಾಗಿರುವದರಿಂದ ಹುಟ್ಟುವ ಯೋಗ್ಯತೆಯೇ ಅವಕ್ಕಿಲ್ಲವೆಂದು ಈಗ ಹೇಳಿದೆ.

(ಭಾಷ್ಯಾರ್ಥ)

ಧರ್ಮಾರ್ಥಮಗಳೆಂಬ “ಹೇತುವಿಗೆ ನಾನು ಕರ್ತನು, ಈ ಧರ್ಮಾರ್ಥಮ ಗಳು ನನ್ನವು, ಅವುಗಳ ಫಲವನ್ನು ಮತ್ತೊಂದು ಕಾಲದಲ್ಲಿ ಯಾವದೋ ಒಂದು ಜೀವರಾಶಿಯಲ್ಲಿ ಹುಟ್ಟಿ ಅನುಭವಿಸುವೆನು” ಎಂದು ಎಲ್ಲಿಯವರೆಗೆ ಹೇತುಫಲಗಳಲ್ಲಿ ಆವೇಶ(ವಿರುವದೋ), ಹೇತುಫಲಗಳಲ್ಲಿ ಪಟ್ಟುಹಿಡಿದಿರುವಿಕೆಯು, ತನ್ನಲ್ಲಿ (ಅವನ್ನು) ಹುಟ್ಟುಗಟ್ಟಿಕೊಂಡಿರುವಿಕೆಯು, ಅದೇ ಚಿತ್ತವಿಟ್ಟುಕೊಂಡಿರುವಿಕೆಯು (ಇರುವದೋ) ಎಂದರ್ಥ. ಅಲ್ಲಿಯವರೆಗೆ ಹೇತುಫಲಗಳ ಉದ್ಯವ(ವಿರುವವು), ಧರ್ಮಾರ್ಥಮಗಳೂ ಅದರ ಫಲವೂ ನಾಶವಾಗದೆ ಮುನ್ನಡೆ(ಯುತ್ತಿರುವವು) ಎಂದರ್ಥ. ಅದರ ಯಾವಾಗ ಮಂತ್ರ, ಔಷಧಿ-ಇವುಗಳ ಸಾಮರ್ಥ್ಯದಿಂದ ಗ್ರಹದ (ಆವೇಶವು ಬಿಡು ಗಡಿಯಾಗು)ವಂತೆ ಮೇಲೆ ಹೇಳಿರುವ ಅದ್ವೈತವರ್ತನದಿಂದ ಅವಿದ್ಯೆಯಿಂದ ಉಂಟಾಗಿದ್ದ ಹೇತುಫಲಗಳ ಹಿಡಿತವು¹ ಕಳೆದುಹೋಗುವದೋ ಆಗ ಅದು ಕ್ಷಯ ವಾಗಲು ಹೇತುಫಲಗಳ ಹುಟ್ಟುವಿಕೆಯು ಇರುವದಿಲ್ಲ.

(ಭಾಷ್ಯ)

೩೦೬. ಯದಿ ಹೇತುಫಲೋದ್ಯವಃ, ತದಾ ಕೋ ದೋಷಃ ಇತಿ ? ಉಚ್ಯತೇ-

(ಭಾಷ್ಯಾರ್ಥ)

ಹೇತುಫಲಗಳ ಹುಟ್ಟುವಿಕೆಯು ಇದೆಯಾದರೆ ಆಗ ದೋಷವೇನು ? ಎಂದರೆ ಹೇಳುತ್ತಾರೆ :-

ಯಾವದ್ದೇತುಫಲಾವೇಶಃ ಸಂಸಾರಸ್ತಾನದಾಯತಃ |

ಕ್ಷೀಣೇ ಹೇತುಫಲಾವೇಶೇ ಸಂಸಾರಂ ನ ಪ್ರಪದ್ಯತೇ || ೫೬ ||

೫೬. ಎಲ್ಲಿಯವರೆಗೆ ಹೇತುಫಲಾವೇಶವಿರುವದೋ ಅಲ್ಲಿಯವರೆಗೆ ಸಂಸಾರವು ಆಯತ(ವಾಗಿರುತ್ತದೆ); ಹೇತುಫಲಾವೇಶವು ಕ್ಷೀಣವಾದರೆ ಸಂಸಾರವನ್ನು ಹೊಂದುವದಿಲ್ಲ.

1. ಅವಿದ್ಯೆಯೇ ಹೇತುಫಲಗಳ ಅಭಿಮಾನಕ್ಕೆ ಕಾರಣ, ವಿದ್ಯೆಯಿಂದ ಅವಿದ್ಯೆಯು ಹೋದಕೂಡಲೆ ಗ್ರಹದ ಪಟ್ಟಿನಿಂದ ಬಿಡುಗಡೆಯಾದವನಂತೆ ಮನುಷ್ಯನು ಧರ್ಮಾರ್ಥಮಗಳ ಹಿಡಿತದಿಂದ ಪಾರಾಗುತ್ತಾನೆ.

(ಭಾಷ್ಯ)

೨೦೭. ಯಾವತ್ ಸನ್ಯುಗ್ಧಶ್ವನೇನ ಹೇತುಫಲಾವೇಶಃ ನ ನಿವರ್ತತೇ | ಅಕ್ಷೇಣಃ, ಸಂಸಾರಃ ತಾನತ್ ಆಯತಃ ದೀರ್ಘೋ ಭವತಿ ಇತ್ಯರ್ಥಃ | ಕ್ಷೇಣೇ ಪುನಃ ಹೇತುಫಲಾವೇಶೇ ಸಂಸಾರಂ ನ ಪ್ರಸದ್ಯತೇ | ಕಾರಣಾಭಾವಾತ್ ||

(ಭಾಷ್ಯಾರ್ಥ)

ಎಲ್ಲಿಯವರೆಗೆ ಸರಿಯಾದ ತಿಳಿವಳಿಕೆಯಿಂದ ಹೇತುಫಲಗಳ ಅಭಿಮಾನವು ಹೋಗದೆ ಇರುವದೋ ನಾಶವಾಗದೆ ಇರುವದೋ ಅಲ್ಲಿಯವರೆಗೆ ಸಂಸಾರವು ಆಯತ (ವಾಗಿರುತ್ತದೆ). ಉದ್ದಕ್ಕೆ ಇಮ್ಮುಕೊಂಡಿರುತ್ತದೆ ಎಂದರ್ಥ. ಆದರೆ ಹೇತುಫಲಗಳ ಅಭಿಮಾನವು ನಾಶವಾಗಿಬಿಟ್ಟರೆ ಆಗ (ಜೀವನ) ಸಂಸಾರವನ್ನು ಹೊಂದುವದಿಲ್ಲ : ಏಕೆಂದರೆ (ಆಗ ಅದಕ್ಕೆ) ಕಾರಣವಿರುವದಿಲ್ಲ!

ಪರಮಾರ್ಥದೃಷ್ಟಿಯಲ್ಲಿ ನಿತ್ಯಾನಿತ್ಯವಿಭಾಗವಿಲ್ಲ

(ಭಾಷ್ಯ)

೨೦೮. ನನು ಅಜಾತ್ ಆತ್ಮನಃ ಅನ್ಯತ್ ನಾಸ್ತ್ಯೇನ | ತತ್ ಕಥಂ ಹೇತು ಫಲಯೋಃ ಸಂಸಾರಸ್ಯ ಚ ಉತ್ಪತ್ತಿನಿನಾಶೌ ಉಚ್ಯತೇ ತ್ವಯಾ ? ರ್ಪಣು.

(ಭಾಷ್ಯಾರ್ಥ)

(ಅಕ್ಷೇಪ):— ಹುಟ್ಟಿಲ್ಲದ ಆತ್ಮನಿಗಿಂತ ಬೇರೆಯಾದದ್ದು ಇಲ್ಲವೇ ಇಲ್ಲ. ಹೀಗಿರುವಲ್ಲಿ ಹೇತುಫಲಗಳೂ ಸಂಸಾರವೂ ಹುಟ್ಟುತ್ತವೆ ನಾಶವಾಗುತ್ತವೆ ಎಂದು ನೀನು ಹೇಳುತ್ತಿಯಲ್ಲ? ಇದು ಹೇಗೆ (ಸರಿ) ?

(ಪರಿಹಾರ):—(ಹೇಗೆಂದರೆ) ಕೇಳು :—

1. ಹೇತುಫಲಾಭಿಮಾನವೇ ಸಂಸಾರಕ್ಕೆ ಕಾರಣವಾದ್ದರಿಂದ ಅದಿಲ್ಲದಾಗ ಸಂಸಾರವೂ ಇರುವದಿಲ್ಲ ಎಂದರ್ಥ.

2. ಹೇತುಫಲಾಭಿಮಾನವು ಹೋದರೆ ಸಂಸಾರವು ಹೋಗುವದು ಎಂದದ್ದರಿಂದ ಇವೆರಡೂ ನಿಜವಾಗಿ ಇರುವನೆಂದಾಗಲಿಲ್ಲವೆ? ಇದು ಸಿದ್ಧಾಂತಕ್ಕೆ ವಿರುದ್ಧವಲ್ಲವೆ? ಎಂದು ಅಕ್ಷೇಪ.

ಸಂವೃತ್ಯಾ ಜಾಯತೇ ಸರ್ವಂ ಶಾಶ್ವತಂ ನಾಸ್ತಿ ತೇನ ವೈ |
 ಸದ್ಭಾವೇನ ಹ್ಯಜಂ ಸರ್ವಮುಚ್ಛೇದಸ್ತೇನ ನಾಸ್ತಿ ವೈ || ೫೭ ||

೫೭. ಸಂವೃತಿಯಿಂದ ಎಲ್ಲವೂ ಹುಟ್ಟುತ್ತದೆ; ಆದ್ದರಿಂದ ಶಾಶ್ವತವೆಂಬುದು ಇಲ್ಲವೇ ಇಲ್ಲ. ಸದ್ಭಾವದಿಂದ ಎಲ್ಲವೂ ಅಜವು; ಆದ್ದರಿಂದ ಉಚ್ಛೇದವು ಇಲ್ಲವೇ ಇಲ್ಲ.

(ಭಾಷ್ಯ)

೨೦೯. ಸಂವೃತ್ಯಾ ಸಂವರಣಂ ಸಂವೃತಿಃ ಅವಿದ್ಯಾವಿಷಯಃ ಲೌಕಿಕವ್ಯವಹಾರಃ | ತಯಾ ಸಂವೃತ್ಯಾ ಜಾಯತೇ ಸರ್ವಮ್ | ತೇನ ಅವಿದ್ಯಾವಿಷಯೇ ಶಾಶ್ವತಂ ನಿತ್ಯಂ ನಾಸ್ತಿ ವೈ | ಅತಃ ಉತ್ಪತ್ತಿನಿನಾರಲಕ್ಷಣಃ ಸಂಸಾರಃ ಆಯತ್ಯ ಇತಿ ಉಚ್ಯತೇ | ಪರಮಾರ್ಥಸದ್ಭಾವೇನ ತು ಅಜಂ ಸರ್ವಮ್ ಆತ್ಮೈವ ಯಸ್ಮಾತ್ ಅತಃ ಜಾತ್ಯಭಾವಾತ್ ಉಚ್ಛೇದಃ ತೇನ ನಾಸ್ತಿ ವೈ ಕಸ್ಯಚಿತ್ ಫಲತು ಫಲಾದೇಃ ಇತ್ಯರ್ಥಃ ||

(ಭಾಷ್ಯಾರ್ಥ)

ಸಂವೃತಿಯಿಂದ-ಸಂವೃತಿ ಎಂದರೆ ಸಂವರಣವು ಅವಿದ್ಯಾವಿಷಯವಾದ ಲೌಕಿಕವ್ಯವಹಾರವು; ಆ ಸಂವೃತಿ(ಯ ದೃಷ್ಟಿ)ಯಿಂದ-ಎಲ್ಲವೂ ಹುಟ್ಟುತ್ತದೆ. ಆದ್ದರಿಂದ ಅವಿದ್ಯಾ (ದೃಷ್ಟಿಯ) ವಿಷಯದಲ್ಲಿ ಶಾಶ್ವತವಾದದ್ದು ನಿತ್ಯವಾದದ್ದು ಇಲ್ಲವೇ ಇಲ್ಲ. ಆದ್ದರಿಂದ (ಈ ದೃಷ್ಟಿಯಲ್ಲಿ) ಹುಟ್ಟುವದು, ಸಾಯುವದು-ಎಂಬ ಸಂಸಾರವು ಆಯಶ(ವಾಗಿರುವದು) ಎಂದು ವೇಳಿರುತ್ತೇನೆ. ಅದರೆ ಪರಮಾರ್ಥವಾದ ಸದ್ಭಾವ(ದ ದೃಷ್ಟಿಯಿಂದ?) ಎಲ್ಲವೂ ಅಜವೇ, ಎಲ್ಲವೂ ಆತ್ಮನಾಗಿರುವದಷ್ಟೆ, ಆದ್ದರಿಂದ (ಆ ದೃಷ್ಟಿಯಲ್ಲಿ) ಹುಟ್ಟುವದೆಂಬುದೇ ಇಲ್ಲವಾದ್ದರಿಂದ ಫಲತು, ಫಲ-ಮುಂತಾದ ಯಾವದಕ್ಕೂ ಉಚ್ಛೇದವು (ನಾಶವು) ಇಲ್ಲವೇ ಇಲ್ಲ ಎಂದರ್ಥ.

1. ಕಾರಿಕೆಯಲ್ಲಿರುವ ಹಿ ಎಂಬುದಕ್ಕೆ ಇದು ಅರ್ಥ. ಅಥವಾ ಭಾಷ್ಯಕಾರರಂತೆ 'ಸದ್ಭಾವೇನ ತು' ಎಂದೇ ಸಾತವೆಂದೂ ಕಲ್ಪಿಸಬಹುದು.

2. ನಿಜವಾಗಿ ಇರುವದನ್ನೇ ತಿಳಿಸುವ ಪರಮಾರ್ಥದೃಷ್ಟಿಯಿಂದ ಎಲ್ಲವೂ ಅಜನಾದ ಆತ್ಮನೇ; ಆದ್ದರಿಂದ ಆ ದೃಷ್ಟಿಯಲ್ಲಿ ಯಾವದೂ ಹುಟ್ಟುವದೇ ಇಲ್ಲ.

ಧರ್ಮಾ ಯ ಇತಿ ಜಾಯಂತೇ ಜಾಯಂತೇ ತೇ ನ ತತ್ತ್ವತಃ |

ಜನ್ಮ ನಾಯೋಪನುಂ ತೇಷಾಂ ಸಾ ಚ ಮಾಯಾ ನ ವಿದ್ಯತೇ || ೫೮ ||

೫೮. ಯಾವ ಧರ್ಮಗಳು ಹೀಗೆ ಹುಟ್ಟುವವೋ ಅವು ತತ್ತ್ವದಿಂದ ಹುಟ್ಟುವದಿಲ್ಲ. ಅವುಗಳ ಜನ್ಮವು ಮಾಯೋಪನುವು, ಆ ಮಾಯೆಯೇ ಇರುವದಿಲ್ಲ.

(ಭಾಷ್ಯ)

೩೧೦. ಯೇನಪಿ ಆತ್ಮಾನಃ ಅಸ್ಯೇ ಚ ಧರ್ಮಾಃ ಜಾಯಂತೇ ಇತಿ ಕಲ್ಪ್ಯಂತೇ ತೇ ಇತಿ ಏವಂವ್ರಕಾರಾಃ | ಯಥೋಕ್ತಾ ಸಂವೃತ್ತಿಃ ನಿರ್ದಿಶ್ಯತೇ 'ಇತಿ' ಇತಿ | ಸಂವೃತ್ತೈವ ಧರ್ಮಾ ಜಾಯಂತೇ | ನ ತೇ ತತ್ತ್ವತಃ ಪರಮಾರ್ಥತಃ ಜಾಯಂತೇ | ಯತ್ ಪುನಃ ಸಂವೃತ್ಯಾ ಜನ್ಮ ತೇಷಾಂ ಧರ್ಮಾಣಾಂ ಯಥೋಕ್ತಾನಾಂ ಯಥಾ ಮಾಯಯಾ ಜನ್ಮ ತಥಾ ಯತ್ ಮಾಯೋಪನುಂ ಪ್ರತ್ಯೇತನ್ಯಮ್ | ಮಾಯಾ ನಾನು ವಸ್ತು ತರ್ಹಿ ? ಮೈವನ್ | ಸಾ ಚ ಮಾಯಾ ನ ವಿದ್ಯತೇ | ಮಾಯಾ ಇತಿ ಅಪಿದ್ಯಮಾನಸ್ಯ ಅಖ್ಯಾ ಇವ್ಯಭಿಪ್ರಾಯಃ ||

(ಭಾಷ್ಯಾರ್ಥ)

ಇನ್ನು ಧರ್ಮಗಳು ಎಂದರ ಆತ್ಮರು ಮತ್ತು ಮುಕ್ತವೋ ಹುಟ್ಟುವವೆಂದು ಕಲ್ಪಿಸುತ್ತಾರಲ್ಲ, ಅವುಗಳು ಹೀಗೆ (ಇತಿ) ಈ ಪ್ರಕಾರವಾಗಿ (ಹುಟ್ಟುತ್ತವೆ). ಮೇಲೆ ಹೇಳಿದ ಸಂವೃತ್ತಿಯನ್ನೇ 'ಇತಿ' (ಹೀಗೆ) ಎಂಬ (ಮಾತಿನಿಂದ) ತೋರಿಸಿರುತ್ತದೆ. ಸಂವೃತ್ತಿಯಿಂದಲೇ ಧರ್ಮಗಳು ಹುಟ್ಟುವವು, ಅವು ತತ್ತ್ವದಿಂದ ಪರಮಾರ್ಥವಾಗಿ ಹುಟ್ಟುವದಿಲ್ಲ (ಎಂದು ಅಭಿಪ್ರಾಯ). ಇನ್ನು ಮೇಲೆ ಹೇಳಿದ ಆ ಧರ್ಮಗಳಿಗೆ ಸಂವೃತ್ತಿಯಿಂದಾಗುವ ಜನ್ಮವಿದೆಯಲ್ಲ, ಅದು ಮಾಯೋಪನುವು, ಮಾಯೆಯಿಂದಾಗುವ ಜನ್ಮವು ಹೇಗೋ ಹಾಗೆ ಎಂದು ತಿಳಿಯಬೇಕು.

1. ಒಂದು 'ಇತಿ'ಯ, ಲೇಖಕರ ಕೈತಸ್ಪಿನಿಂದ ಬಿಟ್ಟುಹೋಗಿದೆ ಎಂದು ಕಲ್ಪಿಸಲಾಗಿದೆ.

2. 'ಧರ್ಮಾಃ' ಎಂಬ ಮಾತಿಗೆ ಆತ್ಮರು ಮತ್ತು ಬಾಹ್ಯವಸ್ತುಗಳು ಎಂದು ಎರಡು ಅರ್ಥವೂ ಉಂಟು. ೧, ೬, ೧೦, ೨೧, ೫೩-ನುಂತಾದ ಕಾರಿಕೆಗಳಲ್ಲಿ ಇದು ಸ್ಪಷ್ಟವಾಗಿದೆ.

3. ಮಾಯೆಯಿಂದಲೇ.

4. ಮಾಯೆಯಿಂದ ಹುಟ್ಟುವ ವಸ್ತು ಹೇಗೆ ನಿಜವಲ್ಲವೋ ಹಾಗೆ ಎಂದು ತಿಳಿಯಬೇಕು.

(ಸ್ರಶ್ನೆ) ಹಾಗಾದರೆ ಮಾಯೆಯಿಂದರೆ (ನಿಜವಾಗಿರುವ) ವಸ್ತು ವಸ್ತೆ?

(ಉತ್ತರ):—ಹಾಗಲ್ಲ, ಆ ಮಾಯೆಯೂ ಇರುವದಿಲ್ಲ. ಮಾಯೆಯೆಂಬುದು ಇಲ್ಲದ್ದರ ಹೆಸರು ಎಂದರ್ಥ¹.

(ಭಾಷ್ಯ)

೩೧೧. ಕಥಂ ನಾಯೋಪನುಂ ತೇಷಾಂ ಧರ್ಮಾಣಾಂ ಜನ್ಮ ಇತಿ ? ಆಹ-

(ಭಾಷ್ಯಾರ್ಥ)

ಆ ಧರ್ಮಗಳು ಹುಟ್ಟುವುದು ಮಾಯೋಪಮವೆಂಬುದು ಹೇಗೆ ? ಎಂದರೆ ಹೇಳುತ್ತಾರೆ:—

ಯಥಾ ಮಾಯಾಮಯಾದ್ ಬೀಜಾಜ್ಞಾ ಯತೇ, ತನ್ಮಯೋಜ್ಜುರಃ |
ನಾಸೌ ನಿತ್ಯೋ ನ ಚೋಚ್ಛೇದೀ ತದ್ವದ್ಧರ್ಮೇಷು ಯೋಜನಾ || ೫೯ ||

೫೯. ಮಾಯಾಮಯವಾದ ಬೀಜದಿಂದ ತನ್ಮಯವಾದ ಅಂಕುರವು ಹೇಗೆ ಹುಟ್ಟುವದೋ, ಹೇಗೆ ಅದು ನಿತ್ಯವೂ ಅಲ್ಲ, ನಾಶವಾಗತಕ್ಕದ್ದೂ ಅಲ್ಲವೋ, ಅದರಂತೆ ಧರ್ಮಗಳಲ್ಲಿಯೂ ಯೋಜನೆ.

(ಭಾಷ್ಯ)

೩೧೨. ಯಥಾ ಮಾಯಾಮಯಾತ್ ಆನ್ಮಾದಿಬೀಜಾತ್ ಜಾಯತೇ ತನ್ಮಯಃ ಮಾಯಾಮಯಃ ಅಜ್ಜುರಃ | ನಾಸೌ ಅಜ್ಜುರಃ ನಿತ್ಯಃ ನ ಚ ಉಚ್ಛೇದೀ ವಿನಾಶೀ ವಾ | ಅಭೂತತ್ವಾತ್ ತದ್ವದೇವ್ ಧರ್ಮೇಷು ಜನ್ಮನಾಶಾದಿಯೋಜನಾಯುಕ್ತಿಃ | ನ ತು ಪರಮಾರ್ಥತಃ ಧರ್ಮಾಣಾಂ ಜನ್ಮ ನಾರೋ ವಾ ಯುಕ್ಯತೇ ಇತ್ಯರ್ಥಃ ||

(ಭಾಷ್ಯಾರ್ಥ)

ಹೇಗೆ ಮಾಯಾಮಯವಾದ ಮಾವು ಮುಂತಾದ ಬೀಜದಿಂದ ತನ್ಮಯವಾದ ಮಾಯಾಮಯವಾದ ಮೊಳಕೆಯು ಹುಟ್ಟುವದೋ ಹಾಗೆ ಆ ಮೊಳಕೆಯು (ನಿಜ

1. ಮಾಯೆಯಿಂದ ಹುಟ್ಟುವವೆಂದರೆ ಹುಟ್ಟಿದಂತೆ ತೋರುವವೆಂದು ಅರ್ಥ. ನಿಜವಾದ ಹುಟ್ಟಾಗಲಿ ಅದಕ್ಕೆ ಕಾರಣವಾದ ಮಾಯೆಯಾಗಲಿ ಇರುವದಿಲ್ಲ.

2. 'ಅಭೂತತ್ವಾದೇವ' ಕಾ|| ವಾ||

ವಾಗಿ) ಇರುವವಲ್ಲವಾದ್ದರಿಂದ ನಿತ್ಯವೂ ಅಲ್ಲ ನಾಶವಾಗತಕ್ಕದ್ದೂ ಅಲ್ಲವೋ ಅವರಂತೆ ಧರ್ಮಗಳಲ್ಲಿ ಹುಟ್ಟು, ಹೊಂದು-ಮುಂತಾದವುಗಳ ಯೋಜನೆ ಸಂಬಂಧವು (ಇರುವದು)? ಆದರೆ ಪರಮಾರ್ಥವಾಗಿಯೂ ಧರ್ಮಗಳ ಜನ್ಮವಾಗಲಿ ನಾಶವಾಗಲಿ (ಆಗುವದೆಂಬುದು) ಹೊಂದುವದಿಲ್ಲ.

ನಾಜೇಷು ಸರ್ವಧರ್ಮೇಷು ಶಾಶ್ವತಾಶ್ವತಾಭಿದಾ |

ಯತ್ರ ವರ್ಣಾ ನ ವರ್ತನ್ತೇ ವಿನೇಕಸ್ತತ್ರ ನೋಚ್ಯತೇ || ೬೦ ||

೬೦. ಅಜರಾದ ಯಾವ ಧರ್ಮರುಗಳಲ್ಲಿಯೂ ಶಾಶ್ವತ, ಅಶಾಶ್ವತ ಎಂಬ ಮಾತಿಲ್ಲ. ಎಲ್ಲ ವರ್ಣಗಳು ಇರುವದಿಲ್ಲವೋ, ಅಲ್ಲಿ ಎನೇಕ ವನ್ನು ಹೇಳುವದಿಲ್ಲ.

(ಭಾಷ್ಯ)

೨೧೨. ಪರಮಾರ್ಥತಸ್ತು ಆತ್ಮಸು, ಅಜೇಷು ನಿತ್ಯೈಕರಸಜ್ಜಪ್ತಿಮಾತ್ರ ಸತ್ತಾಕೇಷು ಸರ್ವಧರ್ಮೇಷು ಶಾಶ್ವತಃ ಅಶಾಶ್ವತಃ ಇತಿ ವಾ ನ ಅಭಿಧಾ ನಾಭಿ ಧಾನಂ ಪ್ರವರ್ತತೇ ಇತ್ಯರ್ಥಃ | ಯತ್ರ ಯೇಷು ವರ್ಣ್ಯನ್ತೇ ಯೈಃ ಅರ್ಥಾಃ ತೇ ವರ್ಣಾಃ ರಬ್ದಾಃ ನ ವರ್ತನ್ತೇ, ಅಭಿಧಾರುಂ ಪ್ರಕಾರಯಿತುಂ ನ ಪ್ರವರ್ತನ್ತೇ ಇತ್ಯರ್ಥಃ | 'ಇದಮ್ ಏವಮ್' ಇತಿ ವಿನೇಕಃ ವಿವಿಕ್ತತಾ ತತ್ರ ನಿತ್ಯಃ ಅನಿತ್ಯಃ ಇತಿ ನ ಉಚ್ಯತೇ | "ಯತೋ ವಾಚೋ ನಿವರ್ತನ್ತೇ" (ತೈ. ೨-೯) ಇತಿ ಶ್ರುತೇಃ ||

(ಭಾಷ್ಯಾರ್ಥ)

ಆದರೆ ಪರಮಾರ್ಥವಾಗಿ (ನೋಡಿದರೋ)³ ಅಜರಾದ ಯಾವಾಗಲೂ ಒಂದೇ ರೂಪದಲ್ಲಿರುವ ಬರಿಯ ಜೈತನ್ಯವೆಂಬ ಇರುವುಳ್ಳ ಯಾವ ಧರ್ಮಗಳಲ್ಲಿಯೂ

1. ಮಾಯೆಯ ಮಾವು ವ್ಯವಹಾರದ ಮಾವಿನಂತೆ ನಿಜವಲ್ಲ; ಆದ್ದರಿಂದ ಅದನ್ನು ನಿತ್ಯವೆಂದಾಗಲಿ ಅನಿತ್ಯವೆಂದಾಗಲಿ ಕರೆಯುವದಕ್ಕೆ ಬರುವದಿಲ್ಲ. ಇದರಂತೆ ವ್ಯವಹಾರದಲ್ಲಿ ಹುಟ್ಟುವ ವಸ್ತುಗಳೂ ಪರಮಾರ್ಥದೃಷ್ಟಿಯಿಂದ ನೋಡಿದಾಗ ನಿಜವಾಗಿರುವದಿಲ್ಲವಾಗಿ ಅವಕ್ಕೂ ನಿಜವಾದ ಜನ್ಮನಾಶಗಳಿಲ್ಲ-ಎಂದು ಭಾಸ.

2. ಈ ಮಾತು ಇಲ್ಲಿರಬೇಕು ಅಚ್ಚಿನ ಪುಸ್ತಕಗಳಲ್ಲಿಲ್ಲ.

3. ಹಿಂದಿನ ಕಾರಿಕೆಯಲ್ಲಿ ವ್ಯವಹಾರದೃಷ್ಟಿಯಿಂದ ಮಾಯಿಕವಾಗಿ ಹುಟ್ಟುವ ದೆಂಬುದು ಮಾಯಿಕವೆಂದು ಹೇಳಿದ್ದಾಗಿದೆ. ಈಗ ಪರಮಾರ್ಥದೃಷ್ಟಿಯಿಂದ ನೋಡಿದರೆ ಎಲ್ಲವೂ ಆತ್ಮನೇ ಆಗಿದೆ ಎಂದು ಹೇಳಿದೆ. ಈ ಎರಡು ಸಂದರ್ಭಗಳಲ್ಲಿಯೂ ನಿತ್ಯಾನಿತ್ಯ ವಿಭಾಗವು ನಿಜವಾಗಿರುವದಿಲ್ಲ.

(ಯಾವ) ಆತ್ಮರುಗಳಲ್ಲಿಯೂ ಶಾಶ್ವತ (ಅಥವಾ) ಅಶಾಶ್ವತ ಎಂಬ ಮಾತು ಇರುವ ದಿಲ್ಲ, (ಅಲ್ಲಿ ಈ) ಮಾತು (ಹೇಳುವದಕ್ಕೆ) ಹೊರಡುವದಿಲ್ಲ¹ ಎಂದರ್ಥ. ಎಲ್ಲಿ ಯಾವ (ಧರ್ಮರು)ಗಳಲ್ಲಿ ವರ್ಣಗಳು-ಯಾವವುಗಳಿಂದ ಅರ್ಥಗಳು ವರ್ಣಿಸಲ್ಪಡುವವೋ, ಅವು ವರ್ಣಗಳು-ಶಬ್ದಗಳು ; (ಅವು)-ಇರುವದಿಲ್ಲವೋ, ತಿಳಿಸುವದಕ್ಕೆ, ಬೆಳಗುವದಕ್ಕೆ ಹೊರಡುವದಿಲ್ಲವೋ ಎಂದರ್ಥ. 'ಇದು ಹೀಗೆ' ಎಂಬ ವಿವೇಕವು ನಿತ್ಯ (ಅಥವಾ) ಅನಿತ್ಯ ಎಂದು ವಿಂಗಡಿಸುವದು, ಅಲ್ಲಿ ಹೇಳಲ್ಪಡುವದಿಲ್ಲ². "ಯಾವದನ್ನು (ಬಿಟ್ಟು) ವಾಕ್ಯಗಳು ಹಿಂತಿರುಗುವವೋ" (ತೈ. ೨-೯) ಎಂಬ ಶ್ರುತಿಯು (ಇದಕ್ಕೆ ಪ್ರಮಾಣವು).

ದ್ವೈತವೆಲ್ಲವೂ ಚಿತ್ತದ ಅಲುಗಾಟ

ಯಥಾ ಸ್ವಪ್ನೇ ದ್ವಯಾಭಾಸಂ ಚಿತ್ತಂ ಚಲತಿ ಮಾಯಯಾ |
 ತಥಾ ಜಾಗ್ರದ್ ದ್ವಯಾಭಾಸಂ ಚಿತ್ತಂ ಚಲತಿ ಮಾಯಯಾ || ೬೧ ||
 ಅದ್ವಯಂ ಚ ದ್ವಯಾಭಾಸಂ ಚಿತ್ತಂ ಸ್ವಪ್ನೇ ನ ಸಂಶಯಃ |
 ಅದ್ವಯಂ ಚ ದ್ವಯಾಭಾಸಂ ತಥಾ ಜಾಗ್ರನ್ನ ಸಂಶಯಃ || ೬೨ ||

೬೧-೬೨. ಹೇಗೆ ಕನಸಿನಲ್ಲಿ ಚಿತ್ತವು ದ್ವೈತದಂತೆ ಮಾಯೆಯಿಂದ ಅಲುಗಾಡುತ್ತಿರುವದೋ, ಅದರಂತೆ ಎಚ್ಚರದಲ್ಲಿ ಚಿತ್ತವು ದ್ವೈತದಂತೆ ಮಾಯೆಯಿಂದ ಅಲುಗಾಡುತ್ತಿರುವದು. ಚಿತ್ತವು ಕನಸಿನಲ್ಲಿ (ತಾನು) ಅದ್ವಯವಾಗಿಯೇ ಇದ್ದು ದ್ವೈತದಂತೆ ತೋರುತ್ತಿರುವದೆಂಬುದಕ್ಕೆ ಸಂಶಯವಿಲ್ಲ ; ಹಾಗೆಯೇ ಎಚ್ಚರದಲ್ಲಿಯೂ ತಾನು ಅದ್ವಯವಾಗಿಯೇ ಇದ್ದು ದ್ವೈತವಾಗಿಯೇ ಇರುವಂತೆ ತೋರುತ್ತಿರುವದೆಂಬುದಕ್ಕೆ ಸಂಶಯವಿಲ್ಲ.

(ಭಾಷ್ಯ)

೬೧೪. ಯತ್ ಪುನಃ ವಾಗ್ಗೋಚರತ್ವಂ ಪರಮಾರ್ಥತಃ ಅದ್ವಯಸ್ಯ ನಿಜ್ಞಾನಮಾತ್ರಸ್ಯ ತತ್ ಮನಸಃ ಸ್ವಸ್ಥನಮಾತ್ರಮ್ ನ ಪರಮಾರ್ಥತಃ ಇತಿ | ಉಕ್ತಾರ್ಥೋ ಶ್ಲೋಕೌ ||

1. ಜಾತಿ, ಗುಣ, ಕ್ರಿಯೆ.ಮುಂತಾದವುಗಳು ಇಲ್ಲದ್ದರಿಂದ ಆತ್ಮರನ್ನು ಶಬ್ದವು ಹೇಳಲಾರದು.
2. ಹೇಳುವದಕ್ಕಾಗುವದಿಲ್ಲ. ಏಕೆಂದರೆ ನಿತ್ಯಾನಿತ್ಯವಿವೇಕವು ಶಬ್ದಗೋಚರವಸ್ತುಗಳಲ್ಲಿ ಮಾತ್ರ ಸಾಧ್ಯ.

(ಭಾಷ್ಯಾರ್ಥ)

ಆದರೆ ನಿಜವಾಗಿ ಎರಡನೆಯದಿಲ್ಲದ ಜೈತನ್ಯವಾಕ್ಯವಾಗಿರುವ (ಅವಸ್ತುವು) ಮಾತಿಗೆ ಗೋಚರವಾಗಿರುವದಿಲ್ಲ, ಅದು ಮನಸ್ಸಿನ ಅಲುಗಾಟವೇ ಹೊರತು ನಿಜವಾಗಿಯೂ (ಹಾಗಿರು)ವದಲ್ಲ; ಈ ಎರಡು ಶ್ಲೋಕಗಳಿಗೂ (ಓಂಹೆ?) ಅರ್ಥವನ್ನು ಹೇಳಿರುತ್ತದೆ.

(ಭಾಷ್ಯ)

೩೧೫. ಇತಶ್ಚ ವಾಗ್ಗೋಚರಸ್ಯ ಅಭಾವೋ ದ್ವೈತಸ್ಯ--

(ಭಾಷ್ಯಾರ್ಥ)

ಮಾತಿಗೆ ವಿಷಯವಾಗಿರುವ ದ್ವೈತವು ಈ ಕಾರಣದಿಂದಲೂ (ನಿಜವಾಗಿ) ಇರುವದಿಲ್ಲ;—

ಸ್ವಪ್ನದೃಕ್ ಪ್ರಚರನ್ ಸ್ವಪ್ನೇ ದಿಕ್ಷು ವೈ ದಶಸು ಸ್ಥಿತಾನ್ |
ಅಣ್ಣಜಾನ್ ಸ್ವೇದಜಾನ್ ವಾಪಿ ಜೀವಾನ್ ಪಶ್ಯತಿ ಯಾನ್ ಸದಾ ||

ಸ್ವಪ್ನದೃಕ್ಷಿತ್ತದೃಶ್ಯಾಸ್ತೇ ನ ವಿದ್ಯಂತೇ ತತಃ ಪೃಥಕ್ |
ತಥಾ ತದ್ವೃತ್ಯನೇನೇದಂ ಸ್ವಪ್ನದೃಕ್ಷಿತ್ತಮಿಷ್ಯತೇ || ೬೪ ||

೬೩-೬೪. ಸ್ವಪ್ನದರ್ಶಿಯು ಕನಸಿನಲ್ಲಿ ಓಡಾಡುತ್ತಾ ಹತ್ತುದಿಕ್ಕುಗಳಲ್ಲಿಯೂ ಇರುವ ಅಂಜನಗಳನ್ನಾಗಲಿ ಸ್ವೇದಜಗಳನ್ನಾಗಲಿ ಯಾವ ಜೀವರುಗಳನ್ನೂ ಯಾವಾಗಲೂ ನೋಡುತ್ತಿರುವನೋ ಅವು ಸ್ವಪ್ನದೃಕ್ಷಿತ್ತದೃಶ್ಯಗಳಾಗಿರುತ್ತವೆ. ಅದಕ್ಕಿಂತ ಬೇರೆಯಾಗಿರುವದಿಲ್ಲ. ಹಾಗೆಯೇ ಈ ಸ್ವಪ್ನದೃಕ್ಷಿತ್ತವೂ ತದ್ವೃತ್ಯನೇ ಎನಿಸುತ್ತದೆ.

(ಭಾಷ್ಯ)

೩೧೬. ಸ್ವಪ್ನಾನ್ ಪಶ್ಯತಿ ಇತಿ ಸ್ವಪ್ನದೃಕ್ ಪ್ರಚರನ್ ಪರ್ಯಟನ್ ಸ್ವಪ್ನೇ ಸ್ವಪ್ನಸ್ಥಾನೇ ದಿಕ್ಷು ವೈ ದಶಸು ಸ್ಥಿತಾನ್ ವರ್ತಮಾನಾನ್ ಜೀವಾನ್

1. ಅತ್ನನಲ್ಲಿ ಹುಟ್ಟುಗಟ್ಟದ ತೋರಿಕೆಯೇ, ನಿಜವಾಗಿರುವದಲ್ಲ-ಎಂದರ್ಥ.
2. ೩-೨೯, ೩೦ನೆಯ ಕಾರಿಕೆಗಳಲ್ಲಿ.

ಪ್ರಾಣಿನಃ ಅಣ್ಣಜಾನ್ ಸ್ವೇದಜಾನ್ ವಾ ಯಾನ್ ಸದಾ ಪಶ್ಯತಿ ಇತಿ || (೬೨)
 ಯದ್ಯೇವಮ್ ತತಃ ಕಿಮ್ ? ಉಚ್ಯತೇ | ಸ್ವಪ್ನದೃಶಃ ಚಿತ್ತಮ್ ಸ್ವಪ್ನದೃಷ್ಟಿತ್ತಮ್ |
 ತೇನ ದೃಶ್ಯಾಃ ತೇ ಜೀವಾಃ | ತತಃ ತಸ್ಮಾತ್ ಸ್ವಪ್ನದೃಷ್ಟಿತ್ತಾತ್ ಪೃಥಕ್ ನ ವಿದ್ವಂತೇ
 ನ ಸನ್ತಿ ಇತ್ಯರ್ಥಃ | ಚಿತ್ತಮೇವ ಹಿ ಅನೇಕಜೀವವಂದಿಭಿಃ ದಾಕಾರೇಣ ವಿಕಲ್ಪ್ಯತೇ |
 ತಥಾ ತದಪಿ ಸ್ವಪ್ನದೃಷ್ಟಿತ್ತಮ್ ಇದಂ ತದ್ವೃತ್ತಮೇವ ತೇನ ಸ್ವಪ್ನದೃಶಾ ದೃಶ್ಯಂ
 ತದ್ವೃಶ್ಯಮ್ | ಅತಃ ಸ್ವಪ್ನದೃಗ್ವ್ಯತಿರೇಕೇಣ ಚಿತ್ತಂ ನಾಮ ನಾಸ್ತಿ ಇತ್ಯರ್ಥಃ ||

(ಭಾಷ್ಯಾರ್ಥ)

ಕನಸುಗಳನ್ನು ಕಾಣುತ್ತಾನಾದ್ದರಿಂದ ಸ್ವಪ್ನದರ್ಶಿ (ಯೆಸಿಸುವನು. ಅವನು)
 ಸ್ವಪ್ನದಲ್ಲಿ ಕನಸೆಂಬ ಅವಸ್ಥೆಯಲ್ಲಿ ಓಡಾಡುತ್ತಾ ತಿರುಗಾಡುತ್ತಾ ಹತ್ತು ದಿಕ್ಕು
 ಗಳಲ್ಲಿಯೂ ಇರುವವಲ್ಲ ಇದ್ದುಕೊಂಡಿರುವವಲ್ಲ, (ಅಂಥ) ಅಂಡಜಗಳನ್ನಾಗಲಿ
 ಸ್ವೇದಜಗಳನ್ನಾಗಲಿ ಯಾವ ಜೀವರುಗಳನ್ನು ಪ್ರಾಣಿಗಳನ್ನು ಯಾವಾಗಲೂ
 ನೋಡುತ್ತಿರುವನೋ-(೬೨).

(ಪ್ರಶ್ನೆ):—ಆಗಲಿ, ಅದರಿಂದೇನು ?

(ಉತ್ತರ):—ಹೇಳುತ್ತೇನೆ. ಕನಸನ್ನು ಕಾಣುವವನು ಚಿತ್ತವು ಸ್ವಪ್ನದೃಷ್ಟಿ
 ತ್ತವು. ಅದಕ್ಕೆ ಆ ಜೀವರುಗಳು ಕಾಣಿಸುವವೇ ಮೂರನು, ಅದಕ್ಕಿಂತ ಆ ಸ್ವಪ್ನ
 ದೃಷ್ಟಿತ್ತಕ್ಕಿಂತ ಬೇರೆಯಾಗಿ ಇರುವದಿಲ್ಲ. (ತಾವೇ) ಇರುವದಿಲ್ಲ ಎಂದರ್ಥ.
 ಚಿತ್ತವೇ ಅಲ್ಲವೆ, ಅನೇಕ ಜೀವರೇ ಮುಂತಾದ ಭೇದಗಳ ಆಕಾರದಿಂದ (ಅಲ್ಲ)
 ವಿಕಲ್ಪಿತವಾಗಿರುವದು ? ಹಾಗೆಯೇ ಆ ಸ್ವಪ್ನದೃಷ್ಟಿತ್ತವುಕೂಡ ವಿದ್ವೃಶ್ಯವೇ,
 ಆ ಕನಸುಕಾಣುವವನಿಗೆ ಕಾಣಿಸುವದರಿಂದ ತದ್ವೃಶ್ಯವೇ. ಆದ್ದರಿಂದ ಕನಸು
 ಕಾಣುವವನಿಗಿಂತ ಬೇರೆಯಾಗಿ ಚಿತ್ತವೆಂಬ (ಪದಾರ್ಥವೇ) ಇಲ್ಲ ಎಂದರ್ಥ.

1. ಕನಸಿನಲ್ಲಿ ಚಿತ್ತವೊಂದೇ ಬಗೆಬಗೆಯ ಜೀವರುಗಳಾಗಿಯೂ ಮಿಕ್ಕು ಹತ್ತು
 ಗಳಾಗಿಯೂ ಕಾಣುವವೆಂಬುದು ಎಚ್ಚರದ ದೃಷ್ಟಿಯಿಂದ ಸಿದ್ಧವಾಗಿರುತ್ತದೆ.

2. ಇರವಿನ ರಾಶಿಯನ್ನು ದೃಕ್ಕು, ದೃಶ್ಯ-ಎಂದು ಎರಡು ಭಾಗವಾಗಿ ವಿಂಗಡಿಸುವ
 ವಾದರೆ ದೃಕ್ಕಿಗಿಂತ (ನೋಡುವವನಿಗಿಂತ) ದೃಶ್ಯವು (ನೋಡಲ್ಪಡತಕ್ಕದ್ದು) ಇರುವ
 ದಿಲ್ಲ; ಅದಕ್ಕೆ ಅಧೀನವಾಗಿಯೇ ಇರುತ್ತದೆ. ಚಿತ್ತವು ಆತ್ಮನಿಗೆ ದೃಶ್ಯವಾಗಿರುವದರಿಂದ
 ಅದು ಆತ್ಮನಿಗಿಂತ ಬೇರೆಯಾಗಿರುವದಿಲ್ಲವೆಂದಾಗುತ್ತದೆ.

ಚರಣ್ಣಾ ಗರಿತೇ ಜಾಗ್ರದ್ವಿಕ್ಷು ವೈ ದಶಸು ಸ್ಥಿತಾನ್ |
 ಅಣ್ಣಜಾನ್ ಸ್ವೇದಜಾನ್ ನಾಪಿ ಜೀವಾನ್ ಪಶ್ಯತಿ ಯಾನ್ ಸದಾ ||೬೫||

ಜಾಗ್ರಚ್ಛಿ ತ್ರೇಕ್ಷಣೀಯಾಸ್ತೇ ನ ವಿದ್ಯಂತೇ ತತಃ ಪೃಥಕ್ |
 ತಥಾ ತದ್ವೈಶ್ಯಮೇವೇದಂ ಜಾಗ್ರತಶ್ಚಿತ್ತಮಿಸ್ಯತೇ || ೬೬ ||

೬೫-೬೬. ಎಚ್ಚರದಲ್ಲಿ ಓಡಾಡುತ್ತಾ ಎಚ್ಚರವಾಗಿರುವವನು ಹತ್ತು ದಿಕ್ಕುಗಳಲ್ಲಿರುವ ಅಂಡಜಗಳನ್ನಾಗಲಿ ಸ್ವೇದಜಗಳನ್ನಾಗಲಿ ಯಾವ ಜೀವರುಗಳನ್ನೂ ಯಾವಾಗಲೂ ಕಾಣುತ್ತಿರುವನೋ ಅವು ಎಚ್ಚರಿರುವವನ ಚಿತ್ತಕ್ಕೆ ಕಾಣಿಸುವವಾಗಿರುವವು. ಅವಕ್ಕಿಂತ ಬೇರೆಯಾಗಿರುವದಿಲ್ಲ. ಹಾಗೆಯೇ ಈ ಎಚ್ಚರವನ ಚಿತ್ತವು ಅವನಿಗೆ ಕಾಣಿಸುವದೇ ಎಸಿಸುತ್ತದೆ.

(ಭಾಷ್ಯ)

೬೬. ಜಾಗ್ರತೋ ದೃಶ್ಯಾ ಜೀವಾಃ ತಚ್ಚಿತ್ತಾವೃತ್ತಿಕ್ತಾಃ | ಚಿತ್ತೇಕ್ಷಣೀಯ ತ್ವಾತ್, ಸ್ವಪ್ನದೃಷ್ಟಿತ್ರೇಕ್ಷಣೀಯಜೀವವತ್ | ತಚ್ಚ ಜೀವೇಕ್ಷಣಾತ್ಮಕಮ್ ಚಿತ್ತಂ ದ್ರಷ್ಟುರವೃತ್ತಿಕ್ತಮ್ | ದ್ರಷ್ಟೃದೃಶ್ಯತ್ವಾತ್ | ಸ್ವಪ್ನಚಿತ್ತವತ್ | ಉಕ್ತಾರ್ಥಮ್ ಅನ್ಯತ್ ||

(ಉಪಾಖ್ಯಾರ್ಥ)

ಎಚ್ಚರವಾಗಿರುವವನಿಗೆ ಕಾಣುವ ಜೀವರು ಅವನ ಚಿತ್ತಕ್ಕಿಂತ ಬೇರೆಯಾಗಿರುವದಿಲ್ಲ ; ಏಕೆಂದರೆ ಅವರು ಕನಸುಕಾಣುವವನ ಚಿತ್ತಕ್ಕೆ ಕಾಣುವ ಜೀವರುಗಳಂತೆಯೇ ಚಿತ್ತಕ್ಕೆ ಕಾಣುವರಾಗಿರುತ್ತಾರೆ. ಮತ್ತು ಜೀವರನ್ನು ನೋಡುವ ಸ್ವರೂಪದಲ್ಲಿರುವ ಚಿತ್ತವು ಕೂಡ ನೋಡುವ ಆತ್ಮನಿಗಿಂತ

1. ಎಷ್ಟು ಕನಸುಗಳಾಗುವವೋ ಅಷ್ಟು ಚಿತ್ತಗಳಿರುವವು, ಆದ್ದರಿಂದ ಚಿತ್ತದೃಶ್ಯವಾದದ್ದು ಚಿತ್ತಕ್ಕಿಂತ ಬೇರೆಯಿರುವದಿಲ್ಲ ಎಂಬ ವ್ಯಾಪ್ತಿಯು ಏರ್ಪಡುತ್ತದೆ. ಇಲ್ಲಿ ಕನಸಿನ ಚಿತ್ತವನ್ನು ದೃಷ್ಟಾಂತವಾಗಿ ತೆಗೆದುಕೊಂಡಿರುವುದರಿಂದ ಎರಡವಸ್ಥೆಗಳಿಗೂ ಬೇರೆ ಬೇರೆಯು ಚಿತ್ತಗಳಿರುವವೆಂದು ಸೂಚಿತವಾಗಿದೆ. ಇಲ್ಲಿರುವ ಯುಕ್ತಿಯು ಸೂ. ಭಾ. ೨-೨-೨೯ಕ್ಕೆ ವಿರುದ್ಧವೆ? ಎಂಬ ವಿಷಯಕ್ಕೆ ಪೀಠಿಕೆಯನ್ನು ನೋಡಿ.

2. ಚಿತ್ತವೆಂದರೆ ವಿಷಯಗಳ ಅರಿವು. ಅರಿವು ಆತ್ಮಚೈತನ್ಯವೇ.

ಬೇರೆಯಾಗಿರುವುದಿಲ್ಲ. ಏಕೆಂದರೆ ಅದು ಕನಸಿನ ಚಿತ್ತದಂತೆ ನೋಡುವ (ಆತ್ಮನಿಗೇ) ಕಾಣಿಸುವದಾಗಿರುತ್ತದೆ. ಉಳಿದವರ ಅರ್ಥವನ್ನು ಹಿಂದೆಯೇ ಹೇಳಿರುತ್ತದೆ.

ಉಭೇ ಹ್ಯನ್ಯೋನ್ಯದೃಶ್ಯೇ ತೇ ಕಿಂ ತದಸ್ತೀತಿ ನೋಚ್ಯತೇ |
 ಲಕ್ಷಣಾಶೂನ್ಯಮುಭಯಂ ತನ್ಮತೇನೈವ ಗೃಹ್ಯತೇ || ೬೭ ||

೬೭. ಅವೆರಡೂ ಅನ್ಯೋನ್ಯದೃಶ್ಯಗಳೇ ಆಗಿರುವವು. ಇರುವುದು ಯಾವದು?—ಎಂಬುದನ್ನು ಹೇಳುವುದಿಲ್ಲ. ಎರಡೂ ಲಕ್ಷಣಾಶೂನ್ಯವು, ತನ್ಮತದಿಂದಲೇ ಅರಿಯಲ್ಪಡುತ್ತದೆ.

(ಭಾಷ್ಯ)

೩೧೮. ಜೀವಚಿತ್ತೇ ಉಭೇ ಚಿತ್ತಜ್ಯೋತೃ ತೇ ಅನ್ಯೋನ್ಯದೃಶ್ಯೇ ಇತರೇ ತರಗವ್ಯೇ | ಜೀವಾದಿವಿಷಯಾಪೇಕ್ಷಂ ಹಿ ಚಿತ್ತಂ ನಾಮ ಭವತಿ | ಚಿತ್ತಂ ವಾ ಚಿತ್ತೇಕ್ಷಣೀಯಂ ವಾ ಚಿತ್ತಾಪೇಕ್ಷಂ ಹಿ ಜೀವಾದಿದೃಶ್ಯಮ್ | ಆತಃ ತೇ ಅನ್ಯೋನ್ಯದೃಶ್ಯೇ | ತಸ್ಮಾತ್ ನ ಕಿಂಚಿತ್ ಅಸ್ತೀತಿ ಜೋಚ್ಯತೇ ಕಿಂ ತದಸ್ತೀತಿ ವಿವೇಕಿನಾ ನೋಚ್ಯತೇ | ನ ಹಿ ಸ್ವಪ್ನೇ ದಸ್ತೇ ಹಸ್ತಿ ಚಿತ್ತಂ ವಾ ವಿದ್ಯತಃ | ತಥಾ ಇವಾಪಿ ವಿವೇಕನಾಮ್ ಇತ್ಯಭಿಪ್ರಾಯಃ | ಕಥಮ್ ? ಲಕ್ಷಣರೂಪಮ್ | ಲಕ್ಷ್ಯೇಣ ಆಸಯಾ ಇತಿ ಲಕ್ಷಣಾ ಪ್ರಮಾಣಮ್ | ಪ್ರಮಾಣಶೂನ್ಯಮ್ ಉಭಯಂ ಚಿತ್ತಂ ಚೈವ್ಯಂ ದ್ವಯಮ್ | ಯತಃ ತನ್ಮತೇನೈವ ರಚ್ಚಿತ್ತತ್ರಯೈವ ತತ್ ಗೃಹ್ಯತೇ | ನ ಏ ಘಟಮತಿಂ ಪ್ರತ್ಯಾಖ್ಯಾಯ ಘಟೋ ಗೃಹ್ಯತೇ | ನಾಪಿ ಘಟಂ ಪ್ರತ್ಯಾಖ್ಯಾಯ ಘಟಮತಿಃ | ನ ಹಿ ತತ್ರ ಪ್ರಮಾಣಪ್ರಮೇಯಭೇದಃ ರಕ್ತತ್ರ ಕಲ್ಪಯಾಮ್ ಅನ್ಯಭಿಪ್ರಾಯಃ ||

1. ಕನಸಿನಲ್ಲಿ ಆತ್ಮಜ್ಯತನ್ಮನೇ ಚಿತ್ತವಾಗಿ ತೋರಿತು—ಎಂಬುದು ನಿರ್ವಿವಾದವು, ಏಕೆಂದರೆ ಅಲ್ಲಿ ನಿಜವಾದ ಚಿತ್ತವಾಗಲಿ ಚಿತ್ತದೃಶ್ಯವಾಗಲಿ ಇರುವದೆಂದು ನಾವು ಯಾರೂ ಒಪ್ಪುವುದಿಲ್ಲ. ಎಚ್ಚರದ ಚಿತ್ತವೇ ಅಲ್ಲದ್ದರೆ ಆಗ ಏಕೆ ಅದು ಭ್ರಾಂತವಾಯಿತೆಂಬುದಕ್ಕೆ ಉತ್ತರವನ್ನು ಹೇಳುವದಕ್ಕಾಗುವದೂ ಇಲ್ಲ.

2. ಕಾರಿಕೆಗಳ ಅಕ್ಷರಾರ್ಥವನ್ನು ಹಿಂದಿನ ಎರಡು ಕಾರಿಕೆಗಳ ಭಾಷ್ಯಕ್ಕೆ ಅನುಸಾರವಾಗಿ ಮಾಡಿಕೊಳ್ಳಬೇಕು ಎಂದು ಅರ್ಥ

3. ಇದಾದಮೇಲೆ ಹಿ ಎಂಬ ಮಾತಿರಬೇಕು.

4. ಅಚ್ಚಿನ ಪಾಠವನ್ನು ಹೀಗೆ ತಿದ್ದಿಕೊಂಡಿದೆ.

(ಭಾಷ್ಯಾರ್ಥ)

ಜೀವಚಿತ್ತಗಳು, ಚಿತ್ತಜೈತನ್ಯಗಳು ಎರಡೂ ಒಂದಕ್ಕೊಂದು ಕಾಣುತ್ತಿರುವವು. ಒಂದರಿಂದ ಒಂದು ತಿಳಿಯಬರುವವುಗಳು, ಅಲ್ಲವೆ? ಹೇಗೆಂದರೆ ಜೀವರೇ ಮುಂತಾದ ವಿಷಯಗಳನ್ನು ವಲಂಬಿಸಿಯೇ ಚಿತ್ತವೆಂಬುದು ಇರುತ್ತದೆ, ಚಿತ್ತವನ್ನು ವಲಂಬಿಸಿಯೇ ಜೀವರೇ ಮುಂತಾದ ದೃಶ್ಯವು (ಇರುತ್ತದೆ)¹. ಆದ್ದರಿಂದ ಅವು (ಎರಡೂ) ಒಂದಕ್ಕೊಂದು ಕಾಣುವವಾಗಿರುತ್ತವೆ. ಆದ್ದರಿಂದ ಯಾವದೂ ಇಲ್ಲ ಎಂದು ಹೇಳುತ್ತೇನೆ². ಚಿತ್ತವಾಗಲಿ ಚಿತ್ತಕ್ಕೆ ತೋರುವ (ವಿಷಯ)ವಾಗಲಿ ಯಾವದೂ ಇದೆ ಎಂದು ವಿವೇಕಿಯಾದವನು ಹೇಳುವದಿಲ್ಲ³. ಕನಸಿನಲ್ಲಿ (ಕಾಣುವ) ಆನೆಯಾಗಲಿ (ಅದನ್ನರಿಯದ) ಆನೆ ಎಂಬ ಬುದ್ಧಿಯಾಗಲಿ (ನಿಜವಾಗಿ) ಇರುವದಿಲ್ಲವಷ್ಟೆ; ವಿವೇಕಿಗಳ (ಮತದಲ್ಲಿ) ಇಲ್ಲಿಯೂ ಹಾಗೆಯೇ ಎಂದಭಿಪ್ರಾಯ. (ಇದು) ಹೇಗೆ? ಎಂದರೆ (ಎರಡೂ) ಲಕ್ಷಣಾರೂಪವು. ಇದರಿಂದ ತಿಳಿಯಬರುತ್ತದೆಯಾದ್ದರಿಂದ ಪ್ರಮಾಣವು ಲಕ್ಷಣಿಯು. (ಆದ್ದರಿಂದ ಲಕ್ಷಣಾರೂಪವು ಎಂದರೆ) ಎರಡೂ ಚಿತ್ತ, ಜೈತ್ಯವೆಂಬ ಎರಡೂ ಪ್ರಮಾಣವಿಲ್ಲದ್ದು ಎಂದರ್ಥ. ಏಕೆಂದರೆ ಆ ಬುದ್ಧಿಯಿಂದಲೇ ಆ ಚಿತ್ತವಿರುವದರಿಂದಲೇ, ಅದು ಅರಿಯಲ್ಪಡುತ್ತದೆ. ಗಡಿಗೆಯೆಂಬ ಬುದ್ಧಿಯನ್ನು ಬಿಟ್ಟು ಗಡಿಗೆಯು ಅರಿಯುವದಕ್ಕೆ ಬರುವದೇ ಇಲ್ಲ; ಗಡಿಗೆಯನ್ನು ಬಿಟ್ಟು ಗಡಿಗೆ ಎಂಬ ಬುದ್ಧಿಯೂ (ಅರಿಯುವದಕ್ಕೆ ಬರುವ)ದಿಲ್ಲ. ಇಲ್ಲಿ (ಇದು) ಪ್ರಮಾಣ, (ಇದು) ಪ್ರಮೇಯ-ಎಂಬ ಭೇದವನ್ನು ಕಲ್ಪಿಸುವದಕ್ಕೆ ಆಗುವದೇ ಇಲ್ಲ ಎಂದು ಅಭಿಪ್ರಾಯ⁴.

1. ವಿಷಯದ ಸಂಬಂಧವಿಲ್ಲದೆ ವಿಷಯಬುದ್ಧಿಯುಂಟಾಗುವದಿಲ್ಲ, ವಿಷಯಬುದ್ಧಿಯಿಲ್ಲದೆ ವಿಷಯವು ಸಿದ್ಧವಾಗುವದಿಲ್ಲ.

2. ಆದ್ದರಿಂದ ಚಿತ್ತವಾಗಲಿ ಜೈತ್ಯವಾಗಲಿ ಸ್ವತಂತ್ರವಾಗಿ ಇರುವದೇ ಇಲ್ಲ-ಎಂದು ಅಭಿಪ್ರಾಯ.

3. ಈಗ ಇರುವ ಪಾಠದ ಅನುವಾದವಿದು. “ಯಾವದು ಇದೆ? ಎಂದು ಕೇಳಿದರೆ ವಿವೇಕಿಯಾದವನು ಯಾವದೂ ಇಲ್ಲ ಎಂದೇ ಉತ್ತರಕೊಡುತ್ತಾನೆ” ಎಂದು ಅ|| ವ್ಯಾಖ್ಯಾನ ಕಾರರು ಈ ಭಾಷ್ಯಕ್ಕೆ ಅರ್ಥಮಾಡಿರುತ್ತಾರೆ. ಈ ಭಾಷ್ಯವು “ತಸ್ಮಾತ್ ಕಿಂ ತದಸ್ತೀತಿ ವಿವೇಕಿನಾ ನೋಚ್ಯತೇ | ನ ಕಿಂಚಿದಸ್ತೀತಿ ಚೋಚ್ಯತೇ ಚಿತ್ತಂ ವಾ ಚಿತ್ತೇಕ್ಷಣೀಯಂ ವಾ” ಎಂದಿದ್ದರೆ “ಆದ್ದರಿಂದ ಯಾವದು ಇದೆ ಎಂಬುದನ್ನು ವಿವೇಕಿಯು ಹೇಳುವದಿಲ್ಲ, ಚಿತ್ತವಾಗಲಿ ಚಿತ್ತದೃಶ್ಯವಾಗಲಿ ಯಾವದೊಂದೂ ಇರುವದಿಲ್ಲವೆಂದು ಅವನು ಹೇಳುತ್ತಾನೆ” ಎಂದು ಸರಳವಾಗಿ ಕನ್ನಡಿಪಬಹುದಾಗಿತ್ತು “ನೋಚ್ಯತೇ” ಎಂಬುದಕ್ಕೆ ಬದಲು ‘ಚೋಚ್ಯತೇ’ ಎಂದು ವಾ|| ದಲ್ಲಿ ಕಾರಿಕಾಪಾಠ.

4. ಯಾವದರಿಂದ ಅರಿಯುವೆವೋ ಅದು ಪ್ರಮಾಣವು, ಯಾವದನ್ನು ಅದರಿಂದ ಅರಿಯುವೆವೋ ಅದು ಪ್ರಮೇಯವು. ಪ್ರಮೇಯವಾದ ಚಿತ್ತವು ಪರಾಧೀನವಾದರೂ ಪ್ರಮಾಣವಾದ ಚಿತ್ತವು ಸ್ವತಂತ್ರವು ಎಂಬ ಪೂರ್ವಪಕ್ಷಕ್ಕೆ ಉತ್ತರವಿದು.

ಯಥಾ ಸ್ವಸ್ತುನುಯೋ ಜೀವೋ ಜಾಯತೇ ಮ್ರಿಯತೇಽಪಿ ಚ |
ತಥಾ ಜೀನಾ ಅಮೀ ಸರ್ವೇ ಭವಂತಿ ನ ಭವಂತಿ ಚ || ೧೮ ||

ಯಥಾ ಮಾಯಾನುಯೋ ಜೀವೋ ಜಾಯತೇ ಮ್ರಿಯತೇಽಪಿ ಚ |
ತಥಾ ಜೀನಾ ಅಮೀ ಸರ್ವೇ ಭವಂತಿ ನ ಭವಂತಿ ಚ || ೧೯ ||

ಯಥಾ ನಿರ್ಮಿತಕೋ ಜೀವೋ ಜಾಯತೇ ಮ್ರಿಯತೇಽಪಿ ಚ |
ತಥಾ ಜೀನಾ ಅಮೀ ಸರ್ವೇ ಭವಂತಿ ನ ಭವಂತಿ ಚ || ೨೦ ||

೧೮-೨೦. ಕನಸಿನಿಂದಾಗಿರುವ ಜೀವನು ಹೇಗೆ ಹುಟ್ಟುವನೋ ಮತ್ತು ಸಾಯುವನೋ ಅದರಂತೆ ಈ ಜೀವರುಗಳೆಲ್ಲರೂ ಉಂಟಾಗುತ್ತಿರುವರು. ಮತ್ತು ಇಲ್ಲವಾಗುತ್ತಿರುವರು. ಮಾಯೆಯಿಂದಾಗಿರುವ ಜೀವನು ಹೇಗೆ ಹುಟ್ಟುವನೋ ಮತ್ತು ಸಾಯುವನೋ ಅದರಂತೆ ಈ ಜೀವರುಗಳೆಲ್ಲರೂ ಉಂಟಾಗುತ್ತಿರುವರು, ಮತ್ತು ಇಲ್ಲವಾಗುತ್ತಿರುವರು. ಹೇಗೆ ನಿರ್ಮಿತಕಜೀವನು ಹುಟ್ಟುವನೋ ಮತ್ತು ಸಾಯುವನೋ, ಅದರಂತೆ ಈ ಜೀವರುಗಳೆಲ್ಲರೂ ಉಂಟಾಗುತ್ತಿರುವರು, ಮತ್ತು ಇಲ್ಲವಾಗುತ್ತಿರುವರು.

(ಭಾಷ್ಯ)

೨೧೯. ಮಾಯಾನುಯಃ ಮಾಯಾವಿನಂ ಯಃ ಕೃತಃ | ನಿರ್ಮಿತಕಃ ಮನ್ಮಾಷಧ್ಯಾದಿಭಿಃ ನಿಷ್ಪಾದಿತಃ | ಸ್ವಸ್ತುಮಾಯಾನಿರ್ಮಿತಕಾಃ ಅಣ್ಣಜಾದಯಃ ಜೀನಾಃ ಯಥಾ ಜಾಯಂತೇ ಮ್ರಿಯಂತೇ ಚ ತಥಾ ಮನುಷ್ಯಾದಿಲಕ್ಷಣಾಃ ಅವಿದ್ಯಮಾನಾ ಏವ ಚಿತ್ತವಿಕಲ್ಪನಾಮಾತ್ರಾಃ ಇತ್ಯರ್ಥಃ ||

(ಭಾಷ್ಯಾರ್ಥ)

ಮಾಯೆಯಿಂದಾಗಿರುವವನು ಎಂದರೆ ಮಾಯಾವಿಯು ಮಾಡಿರುವನಲ್ಲ, (ಅವನು). ನಿರ್ಮಿತಕನು ಎಂದರೆ ಮಂತ್ರ, ಔಷಧಿ ಮುಂತಾದವುಗಳಿಂದ ಮಾಡಲ್ಪಟ್ಟವನು. ಕನಸಿನ, ಮಾಯೆಯ, ನಿರ್ಮಿತಕರಾದ ಅಂಡಜಾದಿಜೀವರುಗಳು ಹೇಗೆ

1. 'ನಾ' ಎಂಬ ಪಾಠಕ್ಕಿಂತ ಈ ನಾ|| ಪಾಠವೇ ಮೇಲು.

2. ಯೋಗಿಗಳ ನಿರ್ಮಾಣಕಾಯದಲ್ಲಿ ಕಲ್ಪಿತರಾಗುವ ಜೀವರನ್ನೂ ಇಲ್ಲಿ ಸೇರಿಸಿಕೊಳ್ಳಬೇಕು.

ಹುಟ್ಟುವರೋ ಮತ್ತು ಸಾಯುವರೋ! ಹಾಗೆಯೇ ಮನುಷ್ಯನೇ ಮೊದಲಾದ ರೂಪದ (ಈ ಜೀವರೂ ಪರಮಾರ್ಥವಾಗಿ) ಇರುವವರಲ್ಲವೇ ಅಲ್ಲ. ಬರಿಯ ಚಿತ್ತದ ವಿಕಲ್ಪನೆಯಾಗಿರುತ್ತಾರೆ. ಎಂದರ್ಥ.

ನ ಕಶ್ಚಿ ಜ್ಞಾಯತೇ ಜೀವಃ ಸನ್ಮವೋಽಸ್ಯ ನ ವಿದ್ಯತೇ |

ಏತತ್ತದುತ್ತಮಂ ಸತ್ಯಂ ಯತ್ರ ಕಿಂಚಿನ್ನ ಜಾಯತೇ || ೭೧ ||

೭೧. ಯಾವ ಜೀವನೂ ಹುಟ್ಟುವದಿಲ್ಲ. ಇವನಿಗೆ (ಹುಟ್ಟುವದಕ್ಕೆ) ಕಾರಣವೇ ಇಲ್ಲ. ಎಲ್ಲಿ ಯಾವದೊಂದೂ ಹುಟ್ಟುವದೇ ಇಲ್ಲವೋ ಇದೇ ಆ ಉತ್ತಮಸತ್ಯವು.

(ಭಾಷ್ಯ)

೨೨೦. ವ್ಯವಹಾರಸತ್ಯವಿಷಯೇ ಜೀವಾನಾಂ ಜನ್ಮಮರಣಾದಿಃ ಸ್ವಪ್ನಾದಿ ಜೀವನತ್ ಇತ್ಯುಕ್ತಮ್ | ಉತ್ತಮಂ ತು ಪರಮಾರ್ಥಸತ್ಯಂ ನ ಕಶ್ಚಿ ಜ್ಞಾಯತೇ ಜೀವಃ ಇತಿ | ಉಕ್ತಾರ್ಥಮ್ ಅನ್ಯತ್ ||

(ಭಾಷ್ಯಾರ್ಥ)

ವ್ಯವಹಾರಸತ್ಯದ ವಿಷಯದಲ್ಲಿ ಜೀವರುಗಳ ಜನ್ಮ, ಮರಣ-ಮುಂತಾದದ್ದು ಕನಸು ಮುಂತಾದವುಗಳ ಜೀವರು(ಗಳ ಹುಟ್ಟು, ಸಾವು-ಮುಂತಾದದ್ದು)ರಂತೆ ಎಂದು ಹೇಳಿದಾಯಿತು. ಆದರೆ ಉತ್ತಮವಾದ ಪರಮಾರ್ಥಸತ್ಯವು ಯಾವದಂದರೆ ಯಾವ ನೊಬ್ಬ ಜೀವನೂ (ಪರಮಾರ್ಥವಾಗಿ) ಹುಟ್ಟುವದಿಲ್ಲವೆಂಬುದೇ. ಉಳಿದದ್ದಕ್ಕೆ (ಹಿಂದೆಯೇ) ಅರ್ಥವನ್ನು ಹೇಳಿರುತ್ತದೆ.

1. ಹುಟ್ಟಿದಂತೆಯೋ ಸತ್ತಂತೆಯೋ ತೋರುವರೋ ಎಂದರ್ಥ.

2. ಚಿತ್ತವಿಕಲ್ಪವೆಂದದ್ದರಿಂದ ಚಿತ್ತವು ಪರಮಾರ್ಥವೆಂದು ತಿಳಿಯಬಾರದು. ಯಾವದೂ ಪರಮಾರ್ಥವಾಗಿ ಹುಟ್ಟುವದಿಲ್ಲವೆಂಬುದೇ ವಿನಕ್ಷತ.

3. ೩-೪೮ ರ ಭಾಷ್ಯದಿಂದ ಈ ಕಾರಿಕೆಯ ಉತ್ತರಾರ್ಥಕ್ಕೆ ಅರ್ಥವನ್ನು ತಿಳಿದು ಕೊಳ್ಳಬೇಕು ಎಂದು ಘಾಸ.

ಚಿತ್ತಸ್ವನ್ನಿ ತಮೇನೇದಂ ಗ್ರಾಹ್ಯಗ್ರಾಹಕವತ್ ದ್ವಯಮ್ |
 ಚಿತ್ತಂ ನಿರ್ವಿಷಯಂ ನಿತ್ಯಮಸಂಜ್ಞಂ ತೇನ ಕೀರ್ತಿತಮ್ || ೨೨ ||

೨೨. ಗ್ರಾಹ್ಯಗ್ರಾಹಕಗಳನ್ನುಳ್ಳ ಈ ದ್ವೈತವು ಚಿತ್ತದ ಅಲುಗಾಟವೇ. ಚಿತ್ತವು ವಿಷಯವಿಲ್ಲದ್ದು, ಆದ್ದರಿಂದ (ಅದು) ಯಾವಾಗಲೂ ಅಸಂಗವೆನ್ನಲ್ಪಡುತ್ತದೆ.

(ಭಾಷ್ಯ)

೨೨೧. ಸರ್ವಂ ಗ್ರಾಹ್ಯಗ್ರಾಹಕವತ್ ಚಿತ್ತಸ್ವನ್ನಿ ತಮೇವ ದ್ವಯಮ್ | ಚಿತ್ತಂ ಪರವಾರ್ಥತಃ ಆತ್ಮೈವ ಇತಿ ನಿರ್ವಿಷಯಮ್ | “ಅಸಂಜ್ಞೋ ಹ್ಯಯಂ ಪುರುಷಃ” (ಬೃ. ೪-೨-೧೫) ಇತಿ ಶ್ರುತೇಃ | ಸವಿಷಯಸ್ಯ ಹಿ ವಿಷ್ವಯೇ ಸಂಜ್ಞಃ | ನಿರ್ವಿಷಯತ್ವಾತ್ ಚಿತ್ತಮ್ ಅಸಂಜ್ಞಮ್ ಇತ್ಯರ್ಥಃ ||

(ಭಾಷ್ಯಾರ್ಥ)

ಅರಿಯಲ್ಪಡತಕ್ಕದ್ದು. ಅರಿಯುವದು-ಎಂಬ (ಭೇದ)ವುಳ್ಳ ದ್ವೈತವೆಲ್ಲವೂ ಚಿತ್ತದ ಅಲುಗಾಟವೇ. ಚಿತ್ತವು ನಿಜವಾಗಿ ಆತ್ಮನೇ ಆದ್ದರಿಂದ ನಿರ್ವಿಷಯವಾದದ್ದು^೨. ಆದ್ದರಿಂದ (ಹೀಗೆ) ವಿಷಯವಿಲ್ಲದ್ದಾದ್ದರಿಂದ ಯಾವಾಗಲೂ ಅಸಂಗವು ಎನ್ನಲ್ಪಡುತ್ತದೆ. “ಈ ಪುರುಷನು ಅಸಂಗವೇ ಅಲ್ಲವೆ?” (ಬೃ. ೪-೨-೧೫) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು. ವಿಷಯವುಳ್ಳದ್ದಕ್ಕೇ ಅಲ್ಲವೆ, ವಿಷಯದಲ್ಲಿ ಸಂಗ(ವಿರುತ್ತದೆ)? (ಆದರೆ) ಚಿತ್ತವು ನಿರ್ವಿಷಯವಾದ್ದರಿಂದ ಅಸಂಗವು ಎಂದರ್ಥ.

ಶಾಸ್ತ್ರಾದಿಭೇದವೂ ಅಜತ್ಯವೂ ಆವಿದ್ಯಕವೇ

(ಭಾಷ್ಯ)

೨೨೨. ನನು ನಿರ್ವಿಷಯತ್ವೇನ ಜೇತ್ ಅಸಂಜ್ಞತ್ವಂ ಚಿತ್ತಸ್ಯ ನ ನಿಸ್ಸಂಜ್ಞತಾ ಭವತಿ | ಯಸ್ಮಾತ್ ಶಾಸ್ತ್ರಾ ಶಾಸ್ತ್ರಂ ಶಿಷ್ಟಶ್ಚ ಇತ್ಯೇವಮಾದೇಃ ವಿಷಯಸ್ಯ ವಿದ್ಯಮಾನತ್ವಾತ್ | ನೈಷ ದೋಷಃ | ಕಸ್ಮಾತ್ ?

1. ಚಿತ್ತವೆಂಬ ಸಕ್ರಿಯಕಾರ್ಥವನ್ನು ಕಲ್ಪಿಸಿಕೊಂಡಿರುವ ಅವಿದ್ಯೆಯೇ ದ್ವೈತಕ್ಕೆ ಕಾರಣವು ಎಂದರ್ಥ.
2. ತನ್ನ ರೂಪದಿಂದ ವಿಷಯವುಳ್ಳದ್ದಾದರೂ ಆತ್ಮರೂಪದಿಂದ ಅದ್ವಿತೀಯನಾಗಿದೆ.
3. ಇಲ್ಲಿ ಕಸ್ಮಾತ್ ಎಂತ ಇದ್ದರೆ ಒಳ್ಳೆಯದೆಂತ ಕಾಣುತ್ತದೆ.

(ಭಾಷ್ಯಾರ್ಥ)

(ಆಕ್ಷೇಪ):—ವಿಷಯವಿಲ್ಲದಿರುವುದರಿಂದ ಅಸಂಗವೆನ್ನುವುದಾದರೆ ಚಿತ್ತವು ಅಸಂಗವಾಗುವದಿಲ್ಲ. ಏಕೆಂದರೆ ಶಾಸ್ತ್ರವನ್ನು ಹೇಳಿಕೊಡುವ (ಗುರು), ಶಾಸ್ತ್ರ, ಮತ್ತು ಶಿಷ್ಯನು-ಎಂಬಿವೇ ಮುಂತಾದ ವಿಷಯವು ಇರುತ್ತವೆ¹.

(ಪರಿಹಾರ):—ಇದು ತಪ್ಪಲ್ಲ. ಏಕೆಂದರೆ:—

ಯೋಃಸಿ ಕಲ್ಪಿತಸಂವೃತ್ಯಾ ಪರಮಾರ್ಥೇನ ನಾಸ್ತ್ಯಸೌ |

ಪರತನ್ಮಾಭಿಸಂವೃತ್ಯಾ ಸ್ಯಾನ್ನಾಸ್ತಿ ಪರಮಾರ್ಥತಃ || ೭೩ ||

೭೩. ಯಾವುದು ಕಲ್ಪಿತಸಂವೃತಿಯಿಂದ ಇರುವದೋ ಅದು ಪರಮಾರ್ಥದಿಂದ ಇರುವದಿಲ್ಲ. ಸರತಂತ್ರಾಭಿಸಂವೃತಿಯಿಂದ ಇರಬಹುದು, ಪರಮಾರ್ಥವಾಗಿರುವದಿಲ್ಲ.

(ಭಾಷ್ಯ)

೨೩೩. ಯಃ ಪದಾರ್ಥಃ ಶಾಸ್ತ್ರಾದಿಃ ವಿದ್ಯತೇ ಸ ಕಲ್ಪಿತಸಂವೃತ್ಯಾ | ಕಲ್ಪಿತಾ ಚ ಸಾ ಪರಮಾರ್ಥಪ್ರತಿಪತ್ತೃಪಾಯತ್ವೇನ ಸಂವೃತಿಶ್ಚ ಸಾ | ತಯಾ ಯಃ ಅಸ್ತಿ ಪರಮಾರ್ಥೇನ ನಾಸ್ತಿ ಅಸೌ ನ ವಿದ್ಯತೇ | “ಜ್ಞಾತೇ ದ್ವೈತಂ ನ ವಿದ್ಯತೇ” (೧-೧೮) ಇತಿ (ಬಿ) ಉಕ್ತಮ್ | ಯಶ್ಚ ಪರತನ್ಮಾಭಿಸಂವೃತ್ಯಾ ಪರಶಾಸ್ತ್ರವ್ಯವಹಾರೇಣ ಸ್ಯಾತ್ ಪದಾರ್ಥಃ ಸ ಪರಮಾರ್ಥತೋ ನಿರೂಪ್ಯಮಾಣಃ ನಾಸ್ತ್ಯೇವ | ತೇನ ಯುಕ್ತಮುಕ್ತಮ್ “ಅಸಂಜ್ಞಂ ತೇನ ಕೀರ್ತಿತಮ್” ೪-೭೨. ಇತಿ ||

(ಭಾಷ್ಯಾರ್ಥ)

ಶಾಸ್ತ್ರವೇ ಮುಂತಾದ ಪದಾರ್ಥವಿರುವದಿಲ್ಲ, ಅದು ಕಲ್ಪಿತಸಂವೃತಿಯಿಂದ. ಅದು ಪರಮಾರ್ಥವನ್ನು ಅರಿಯುವದಕ್ಕೆ ಉಪಾಯವಾಗಿ ಕಲ್ಪಿತವಾಗಿಯೂ ಇರುತ್ತದೆ. ಅದು ಸಂವೃತಿಯಾಗಿಯೂ² ಇರುತ್ತದೆ. ಆ (ಕಲ್ಪಿತಸಂವೃತಿಯಿಂದ) ಯಾವುದು ಇರುತ್ತದೆಯೋ ಅದು ಪರಮಾರ್ಥವಾಗಿರುವದಿಲ್ಲ, (ನಿಜವಾಗಿ) ಇರುವ

1. ೧-೧೮ ರಲ್ಲಿ ಹೇಳಿರುವ ಸಮಾಧಾನವನ್ನು ಇಲ್ಲಿ ನೆನಪಿಗೆ ತಂದುಕೊಳ್ಳಬೇಕು.

2. ೪-೫೭ ನೆಯ ಕಾರಿಕೆಯ ಭಾ. ಭಾ. ೩೦೯ ನ್ನು ನೋಡಿ.

ದಿಲ್ಲ. “ ಅರಿತುಕೊಂಡರೆ ದ್ವೈತವಿರುವದಿಲ್ಲ ” (೧-೧೮) ಎಂದಲ್ಲವೆ, (ಹಿಂದೆ) ಹೇಳಿರುತ್ತದೆ ?

ಮತ್ತು ಯಾವ ಪದಾರ್ಥವು ಪರತಂತ್ರದ ಸಂವೃತಿಯಿಂದ ಮತ್ತೊಬ್ಬರ ಶಾಸ್ತ್ರದ ವ್ಯವಹಾರದಿಂದ ಇರುತ್ತದೆಯೋ?, ಅದು ನಿಜವಾಗಿ ಪರೀಕ್ಷಿಸಿ ನೋಡಿದರೆ ಇರುವದೇ ಇಲ್ಲ. ಆದಕಾರಣ “ ಆದ್ದರಿಂದ (ಅದು) ಅಸಂಗವೆನಿಸಿರುತ್ತದೆ ” (೪-೨೨) ಎಂದು ಹೇಳಿದ್ದು ಸರಿಯೇ.

(ಭಾಷ್ಯ)

೩೨೪. ನನು ಶಾಸ್ತ್ರಾದೀನಾಂ ಸಂವೃತಿತ್ತೇ ಅಜ ಇತಿ ಇಯಮಪಿ ಕಲ್ಪನಾ ಸಂವೃತಿಃ ಸ್ಯಾತ್ | ಸತ್ಯಮೇವಮ್—

(ಭಾಷ್ಯಾರ್ಥ)

(ಅಕ್ಷೇಪ):—ಶಾಸ್ತ್ರವೇ ಮುಂತಾದವು ಸಂವೃತಿಯಾದರೆ ಈ ಹುಟ್ಟುವದಿಲ್ಲ ಎಂಬ ಕಲ್ಪನೆಯೂ ಸಂವೃತಿಯಾಗುವದಲ್ಲ ?

(ಪರಿಹಾರ):—ನಿಜ, ಹಾಗೆಯೇ (ಸರಿ).

**ಅಜಃ ಕಲ್ಪಿತಸಂವೃತ್ಯಾ ಪರಮಾರ್ಥೇನ ನಾಪ್ಯಜಃ |
ಪರತನ್ಮಾಭಿನಿಷ್ಪತ್ತಾಃ ಸಂವೃತ್ಯಾ ಜಾಯಕೇ ತು ಸಃ || ೨೪ ||**

೨೪. ಕಲ್ಪಿತಸಂವೃತಿಯಿಂದ ಅಜನು, ಪರಮಾರ್ಥದಿಂದ ಅಜನೂ ಅಲ್ಲ. ಪರತಂತ್ರದ ಅಭಿನಿಷ್ಪತ್ತಿಯಿಂದ, ಅವನು ಸಂವೃತಿಯಿಂದ ಮಾತ್ರ ಹುಟ್ಟುತ್ತಾನೆ.

1. “ ಶಾಸ್ತ್ರಾದಿಭೇದವು ಹೋಗುವದು ಹೇಗೆ? ” ಎಂಬ ಅಕ್ಷೇಪಕ್ಕೆ ಪರಿಹಾರವನ್ನು ೧-೧೮ ರಲ್ಲಿ ಹೇಳಿತ್ತು ; ಶಾಸ್ತ್ರಾದಿಭೇದವು ಇರುವಾಗ ಚಿತ್ತವು ಅಸಂಗವೆಂಬುದು ಹೇಗೆ?— ಎಂಬ ಅಕ್ಷೇಪಕ್ಕೆ ಇಲ್ಲಿ ಪರಿಹಾರವನ್ನು ಹೇಳಿದೆ.

2. ಚಿತ್ತವಿಲ್ಲ, ವಿಷಯವಿಲ್ಲ—ಎಂದು ನಾವು ಹೇಳಿರುವುದು ನಿಜವಾಗಿರುವ ಚಿತ್ತ ವಿಷಯಗಳ ನಿಷೇಧವಲ್ಲ; ಮಿಕ್ಕ ದರ್ಶನಕಾರರು ಕಲ್ಪಿಸಿಕೊಂಡಿರುವವುಗಳನ್ನೇ ಇಲ್ಲವೆಂದಿರುತ್ತೇವೆ. ಇದರಂತೆ ಶಾಸ್ತ್ರಾದಿಭೇದವೂ, ಆ ದರ್ಶನಕಾರರು ಅವಿದ್ಯೆಯಿಂದ ಕಲ್ಪಿಸಿರುವದೇ ಹೊರತು ನಿಜವಾಗಿರುವದಲ್ಲ—ಎಂದು ಭಾವ.

(ಭಾಷ್ಯ)

೩೨೫. ಶಾಸ್ತ್ರಾದಿ (ವತ್)^೧ ಕಲ್ಪಿತಸಂವೃತ್ತೈವ ಅಜಃ ಇತ್ಯುಚ್ಯತೇ | ಪರಮಾರ್ಥೇನ ನಾಪಿ ಅಜಃ | ಯಸ್ಮಾತ್ ಪರತನ್ತ್ರಾಭಿನಿಷ್ಪತ್ತ್ಯಾ ಪರಶಾಸ್ತ್ರ ಸ್ಪ್ರಸಿದ್ಧಿಮ್^೨ ಅಸೇಕ್ಷ್ಯ ಯಃ ಅಜಃ ಇತ್ಯುಕ್ತಃ ಸಃ ಸಂವೃತ್ಯಾ ಜಾಯತೇ | ಅತಃ ಅಜಃ ಇತೀಯಮಸಿ ಕಲ್ಪನಾ ಪರಮಾರ್ಥವಿಷಯೇ ನೈವ ಕ್ರಮತೇ ಇತ್ಯರ್ಥಃ ||

(ಭಾಷ್ಯಾರ್ಥ)

ಶಾಸ್ತ್ರವೇ ಮುಂತಾದ (ವೈವೃತದಂತೆ)^೩ ಕಲ್ಪಿತಸಂವೃತ್ತಿಯಿಂದಲೇ ಅಜನು ಎನ್ನುತ್ತೇವೆ. ನಿಜವಾಗಿ (ನೋಡಿದರೆ ಅವನು) ಅಜನು ಅಲ್ಲ. ಏಕೆಂದರೆ ಪರ ತನ್ತ್ರಾಭಿನಿಷ್ಪತ್ತಿಯಿಂದ ಮತ್ತೊಬ್ಬರ ಶಾಸ್ತ್ರದ ಪ್ರಸಿದ್ಧಿಯನ್ನಿಟ್ಟುಕೊಂಡು^೪ ಅಜನು ಎಂದು ಹೇಳಿದವಲ್ಲ, ಆ (ಆತ್ಮನು) ಸಂವೃತ್ತಿಯಿಂದಲೇ ಹುಟ್ಟುತ್ತಾನೆ^೫. ಆದ್ದರಿಂದ ಅಜನೆಂಬೀ ಕಲ್ಪನೆಯೂ ಪರಮಾರ್ಥವಿಷಯದಲ್ಲಿ ಬರುವದಿಲ್ಲ^೬ ಎಂದರ್ಥ.

ಮಿಥ್ಯಾಭಿಮಾನದಿಂದ ಸಂಸಾರ, ಜ್ಞಾನದಿಂದ ಮೋಕ್ಷ

(ಭಾಷ್ಯ)

೩೨೬. ಯಸ್ಮಾತ್ ಅಸನ್^೧ ವಿಷಯಃ ತಸ್ಮಾತ್—

1. 'ಶಾಸ್ತ್ರಾದಿಕಲ್ಪಿತಸಂವೃತ್ತೈವ' ಎಂಬ ಅಚ್ಚಿನ ಪಾಠಕ್ಕಿಂತ ಇದು ಉತ್ತಮ.
2. 'ಪರಶಾಸ್ತ್ರಸಿದ್ಧಿಮ್' ಎಂಬ ಅಚ್ಚಿನ ಪಾಠಕ್ಕಿಂತ ಇದು ಉತ್ತಮ.
3. ಶಾಸ್ತ್ರ, ಶಾಸ್ತ್ರ, ಶಿಷ್ಯ-ಎಂಬವುಗಳು ಕಲ್ಪಿತಸಂವೃತ್ತಿಯಿಂದ ಇವೆ ಎಂದು ಹಿಂದಿನ ಕಾರಿಕೆಯಲ್ಲಿ ಹೇಳಿರುವಂತೆ ಅಜತ್ವವೂ ಕಲ್ಪಿತಸಂವೃತ್ತಿಯಿಂದಲೇ ಎಂದು ತಿಳಿಯಬೇಕು ಎಂದರ್ಥ. ಶಾಸ್ತ್ರಾದಿಕಲ್ಪನೆಯು ಸಂವೃತಿಸಿದ್ಧವಾಗಿರುವದರಿಂದ ಅದಕ್ಕಧೀನವಾಗಿ ಸಿದ್ಧವಾಗುವ ಅಜತ್ವಕಲ್ಪನೆಯೂ ಸಂವೃತಿಸಿದ್ಧವೇ ಎಂಬ ಅರ್ಥವನ್ನು 'ಶಾಸ್ತ್ರಾದಿಕಲ್ಪಿತ ಸಂವೃತ್ತೈವ' ಎಂಬ ಪಾಠದ ಬಲದಿಂದ ಆ|| ವ್ಯಾಖ್ಯಾನಕಾರರು ತೆಗೆದಿದ್ದಾರೆ.
4. ತಾರ್ಕಿಕರ ಶಾಸ್ತ್ರದಲ್ಲಿ ಆತ್ಮನು ಜನ್ಮವುಳ್ಳವನೆಂದು ಪ್ರಸಿದ್ಧಿ: ಅದನ್ನು ಅಲ್ಲಗಳೆಯುವದಕ್ಕಾಗಿ ಅಜನೆಂದಿದೆ.
5. ಅಜತ್ವವೂ ಸಂವೃತ್ತಿಯಿಂದಲೇ ಆಗಿರುತ್ತದೆ ಎಂದರ್ಥ.
6. ಅಜತ್ವವು ಎಂದರೆ ಜನ್ಮಭಾವನೆಂಬ ಧರ್ಮವಿರುವದೆಂಬುದು ನಿಜವಾಗಿ ಆತ್ಮನ ವಿಶೇಷಣವಲ್ಲ-ಎಂದು ಅಭಿಪ್ರಾಯ. ನಿಷೇಧನಾಕೃದ ತಾತ್ಪರ್ಯವನ್ನು ೨-೩೨ ರಲ್ಲಿ ಚರ್ಚಿಸಿರುವದನ್ನು ನೋಡಿ.
7. 'ಅಸತ್' ಎಂಬ ಅಚ್ಚಿನ ಪಾಠವನ್ನು ಹೀಗೆ ತಿದ್ದಿ ಕೊಂಡಿದೆ.

(ಭಾಷ್ಯಾರ್ಥ)

(ಹೀಗೆ) ವಿಷಯವು (ನಿಜವಾಗಿ) ಇಲ್ಲದೆ ಇರುವದಷ್ಟೆ, ಆದ್ದರಿಂದ—

ಅಭೂತಾಭಿನಿವೇಶೋಸ್ತಿ ದ್ವಯಂ ತತ್ರ ನ ವಿದ್ಯತೇ |

ದ್ವಯಾಭಾವಂ ಸ ಬುದ್ಧ್ಯವ ನಿರ್ನಿಮಿತ್ತೋ ನ ಜಾಯತೇ || ೭೫ ||

೭೫. ಅಭೂತದಲ್ಲಿ ಅಭಿನಿವೇಶವಿರುತ್ತದೆ, ಅಲ್ಲಿ ದ್ವೈತವು ಇರುವದಿಲ್ಲ. ದ್ವಯಾಭಾವವನ್ನು ಅರಿತುಕೊಂಡರೇ ಅವನು ನಿಮಿತ್ತವಿಲ್ಲದವನಾಗಿ ಹುಟ್ಟಿದೇ ಇರುವನು.

(ಭಾಷ್ಯ)

೩೨೭. ಅಸತಿ ಅಭೂತೇ ದ್ವೈತೇ ಅಭಿನಿವೇಶಃ ಅಸ್ತಿ ಕೇವಲಮ್ | ಅಭಿನಿವೇಶಃ ಆಗ್ರಹಮಾತ್ರಮ್ | ದ್ವಯಂ ತತ್ರ ನ ವಿದ್ಯತೇ | ಮಿಥ್ಯಾಭಿನಿವೇಶಮಾತ್ರಂ ಚ ಜನ್ಮನಃ ಕಾರಣಂ ಯಸ್ಮಾತ್, ತಸ್ಮಾತ್ ದ್ವಯಾಭಾವಂ ಬುದ್ಧ್ಯವ ನಿರ್ನಿಮಿತ್ತಃ ನಿವೃತ್ತಮಿಥ್ಯಾದ್ವಯಾಭಿನಿವೇಶೋ ಯಃ ಸ ನ ಜಾಯತೇ ||

(ಭಾಷ್ಯಾರ್ಥ)

ಅಭೂತದಲ್ಲಿ (ನಿಜವಾಗಿ) ಇಲ್ಲದಿರುವ ದ್ವೈತದಲ್ಲಿ ಬರಿಯ ಅಭಿನಿವೇಶವಿರುತ್ತದೆ. ಅಭಿನಿವೇಶವೆಂದರೆ (ಇರುವದೆಂಬ) ಬರಿಯ ಹಟವು. (ಆದರೆ) ಅಲ್ಲಿ ದ್ವೈತವು ಇರುವದಿಲ್ಲ. (ಹೀಗೆ) ಮಿಥ್ಯಾ (ವಿಷಯದ) ಅಭಿಮಾನವೇ ಜನ್ಮಕ್ಕೆ ಕಾರಣವಾಗಿರುವದಷ್ಟೆ, ಆದ್ದರಿಂದ ದ್ವೈತವು ಇಲ್ಲವೆಂಬುದನ್ನು ಅರಿತುಕೊಂಡ (ಮಾತ್ರದಿಂದಲೇ) ನಿರ್ನಿಮಿತ್ತನಾದವನು, ಮಿಥ್ಯಾದ್ವೈತದ ಅಭಿನಿವೇಶವು ತೊಲಗಿರುವವನು ಯಾವನೋ ಅವನು ಹುಟ್ಟುವದಿಲ್ಲ¹.

1. ಹಗ್ಗವನ್ನು ಹಾವೆಂದು ಭಾವಿಸುವಾಗ ಹಾವೆಂಬ ಭಾವನೆಯಿರುವದೇ ಹೊರತು ನಿಜವಾಗಿಯೂ ಹಾವೇನೂ ಅಲ್ಲಿರುವದಿಲ್ಲ; ಇದರಂತೆ ದ್ವೈತವಿರುವದೆಂಬ ಭಾವನೆಯಿಂದಲೇ ದ್ವೈತವಿರುವದೇ ಹೊರತು ನಿಜವಾಗಿಯೂ ದ್ವೈತವಿರುವದಿಲ್ಲ. ಆದ್ದರಿಂದ ಪರಮಾರ್ಥವನ್ನು ಅರಿತುಕೊಂಡವನಿಗೆ ಮಿಥ್ಯಾಭಿಮಾನವೂ ಇರುವದಿಲ್ಲ, ಅದರಿಂದಾಗುವ ಸಂಸಾರವೂ ಇರುವದಿಲ್ಲ-ಎಂದರ್ಥ. ವ್ಯಾಖ್ಯಾನಕಾರರು ಕಲ್ಪಿತಶಾಸ್ತ್ರವು ಪರಮಾರ್ಥ ಫಲವನ್ನು ಕೊಡುವ ಜ್ಞಾನವನ್ನು ಹೇಗೆ ಕೊಟ್ಟಿತು ? ಎಂಬ ಶಂಕೆಗೆ ಸರಿಹಾರವಾಗಿ ಈ ಕಾರಿಕೆಯನ್ನು ಓದಿರುತ್ತಾರೆ.

ಯದಾ ನ ಲಭತೇ ಹೇತೂನುತ್ತಮಾಧಮಮಧ್ಯಮಾನ್ |

ತದಾ ನ ಜಾಯತೇ ಚಿತ್ತಂ ಹೇತ್ವಭಾವೇ ಫಲಂ ಕುತಃ || ೨೬ ||

೨೬. ಉತ್ತಮ, ಅಧಮ, ಮಧ್ಯಮ-ಎಂಬ ಹೇತುಗಳನ್ನು ಯಾವಾಗ ಪಡೆಯುವದಿಲ್ಲವೋ ಆಗ ಚಿತ್ತವು ಹುಟ್ಟುವದಿಲ್ಲ. ಹೇತುವಿಲ್ಲ ದಿರಲು ಫಲವು ಎಲ್ಲಿಯದು?

(ಭಾಷ್ಯ)

೨೬. ಚಾತ್ಯಾರ್ಥಮವಿವಿಧತಾಃ ಆಶೀರ್ವರ್ಜ್ಯತ್ಯೈರನುಷ್ಠಿಯಮಾನಾಃ ಧರ್ಮಾಃ ದೇವತ್ವಾದಿಪ್ರಾಪ್ತಿಪೇತವಃ ಉತ್ತಮಾಃ, ಕೇವಲಾರ್ಜ್ಯ ಧರ್ಮಾಃ | ಅಧರ್ಮವ್ಯಾಮಿಶ್ರಾಃ ಮನುಷ್ಯತ್ವಾದಿ (?) ಪ್ರಾಪ್ತ್ಯರ್ಥಾಃ ಮಧ್ಯಮಾಃ | ತೀರ್ಯಗಾದಿಪ್ರಾಪ್ತಿನಿಮಿತ್ತಾ ಅಧರ್ಮಲಕ್ಷಣಾಃ ಸ್ವವೃತ್ತಿವಿಶೇಷಾರ್ಜ್ಯ ಅಧರ್ಮಾಃ | ತಾನ್ ಉತ್ತಮಮಧ್ಯಮಾಧಮಾನ್ (ಹೇತೂನ್¹) ಅವಿದ್ಯಾಪರಿಕಲ್ಪಿತಾನ್ ಯದಾ ಏಕಮೇವ ತದ್ವಿತ್ತಿಯಮ್ ಅತ್ಯುತ್ತಮಂ ಸರ್ವಕಲ್ಪನಾವರ್ಜಿತಂ ಜಾನನ್ ನ ಲಭತೇ ನ ಸ್ವತಃ-ಯಥಾ ಬಾಲ್ಯದೃಶ್ಯರೂಪಾನಂ ಗಗನೇ ಮಲಂ ನಿವೇಶೇ ನ ಪಶ್ಯತಿ ತದ್ವತ್-ತದಾ ನ ಜಾಯತೇ ನೋಪ್ಪದ್ಯತೇ ಚಿತ್ತಂ ದೇವಾದ್ಯಾಕಾರ್ಯಃ ಉತ್ತಮಾಧಮಮಧ್ಯಮಫಲರೂಪೇಣ | (ಹೇತ್ವಭಾವೇ ಫಲಂ ಕುತಃ?) ನ ಹಿ ತಸತಿ ಹೇತೌ ಫಲಮ್ ಉಪ್ಪದ್ಯತೇ, ಬೀಜಾವ್ಯಭಾವೇ ಇವ ಸಸ್ಯಾದಿ ||

(ಭಾಷ್ಯಾರ್ಥ)

ಜಾತಿಗಳಿಗೂ ಆಶ್ರಮಗಳಿಗೂ (ಶಾಸ್ತ್ರದಲ್ಲೆ) ವಿಧಿಸಿರುವ, (ಫಲದ) ಆಲೆಯಿಲ್ಲದೆ ಅನುಷ್ಠಾನಮಾಡಿದರೆ ದೇವತ್ವವೇ ಮುಂತಾದದ್ದನ್ನು ಪಡೆಯುವದಕ್ಕೆ ಕಾರಣವಾಗಿರುವ ಬರಿಯ ಧರ್ಮಗಳು ಉತ್ತಮವಾದವು ; ಮತ್ತು ಅಧರ್ಮಮೇಡನೆ ಬೆರೆತುಕೊಂಡು ಮನುಷ್ಯತ್ವವೇ ಮುಂತಾದದ್ದನ್ನು⁴ ಪಡೆಯುವದಕ್ಕೆ ಕಾರಣವಾಗಿರು

1. ಈ ಮಾತು ಬರೆದವರ ತಪ್ಪಿನಿಂದ ಬಿಟ್ಟುಹೋಗಿದೆ.
2. ಈ ವಾಕ್ಯವು ಇಲ್ಲಿದ್ದರೆ ಚೆನ್ನ ; ಮೂಲಾನುಸಾರಿಯಾಗುತ್ತದೆ.
3. ಕಾಮ್ಯಕರ್ಮಗಳನ್ನು ಬಿಟ್ಟು ; ಉಪಾಸನೆಯೊಡನೆ ಎಂದು ಸೇರಿಸಿಕೊಳ್ಳಬಹುದು.
4. ಇಲ್ಲಿ ಮುಂತಾದದ್ದು ಎಂಬುದರ ಅರ್ಥವೇನೆಂಬುದು ತಿಳಿಯುವಂತಿಲ್ಲ. ಮಧ್ಯಮಜನ್ಮಗಳು ಎಂದು ಅ|| ವ್ಯಾಖ್ಯಾನ.

ವವು ಮಧ್ಯಮಗಳು ; ಅಧರ್ಮರೂಪವಾದ ತೀರ್ಯಕ್ರಾಣಿ(ಗಳ ಜನ್ಮವೇ) ಮುಂತಾದದ್ದನ್ನು ಪಡೆಯುವದಕ್ಕೆ ಕಾರಣವಾಗಿರುವ ಬೇರೆಬೇರೆಯ ಪ್ರವೃತ್ತಿಗಳು ಅಧರ್ಮಗಳು. ಆ ಅವಿದ್ಯಾಕಲ್ಪಿತವಾದ ಉತ್ತಮ, ಮಧ್ಯಮ, ಅಧರ್ಮ-ಎಂಬ (ಹೇತುಗಳನ್ನು) ಯಾವಾಗ ಯಾವ ಕಲ್ಪನೆಯೂ ಇಲ್ಲದ ಎರಡನೆಯದಿಲ್ಲದ ಒಂದೇ ಒಂದಾದ ಆತ್ಮತತ್ವವನ್ನು ಅರಿತುಕೊಂಡು ಪಡೆಯದೆ ಇರುವನೋ ಕಾಣದೆ ಇರುವನೋ-ಹೇಗೆ ಅವಿವೇಕಿಗಳು ಆಕಾಶದಲ್ಲಿ ಕಾಣುವ ಕಲ್ಮಷವನ್ನು ವಿವೇಕಿಯು ಕಾಣದೆ ಇರುವನೋ ಹಾಗೆ (ಯಾವಾಗ ಜ್ಞಾನದಿಂದ ಅವನ್ನು ಕಾಣದೆ ಇರುವನೋ)-ಆಗ ಚಿತ್ತವು ದೇವತೆಗಳೇ ಮುಂತಾದ ಆಕಾರಗಳನ್ನು ಪಡೆದು ಉತ್ತಮ, ಮಧ್ಯಮ, ಅಧರ್ಮ-ಎಂಬ ಫಲರೂಪದಿಂದ ಹುಟ್ಟಿದೆ ಇರುವದು. (ಹೇತುವಿಲ್ಲದಿರಲು ಫಲವು ಎಲ್ಲಿಯದು?) ಬೀಜವೇ ಮುಂತಾದದ್ದೂ ಇಲ್ಲದಿದ್ದರೆ ಪೈರು ಮುಂತಾದದ್ದೂ ಆಗದೆ ಇರುವಂತೆ, ಹೇತುವಿಲ್ಲದಿದ್ದರೆ ಫಲವು ಹುಟ್ಟಲೇ ಆರದು.

(ಭಾಷ್ಯ)

೩೯. ಹೇತ್ವಭಾವೇ ಚಿತ್ತಂ ನೋತ್ಪದ್ಯತೇ ಇತಿ ಹಿ ಚುಕ್ತಮ್ | ಸಾ ಪುನರನುತ್ಪತ್ತಿಶ್ಚಿತ್ತಸ್ಯ ಕೇದೃಶೀತಿ ? ಉಚ್ಯತೇ—

(ಭಾಷ್ಯಾರ್ಥ)

ಹೇತುವೇ ಇಲ್ಲದಿದ್ದರೆ ಚಿತ್ತವು ಹುಟ್ಟುವದಿಲ್ಲ ಎಂದು ಹೇಳಲಾಯಿತಷ್ಟೆ. ಚಿತ್ತವು ಹುಟ್ಟುವದಿಲ್ಲ ಎಂಬುದಿಲ್ಲ(ದಿದೆಯಲ್ಲ), ಅದು ಎಂಥದ್ದು? ಎಂದರೆ ಹೇಳುತ್ತಾರೆ:-

ಅನಿಮಿತ್ತಸ್ಯ ಚಿತ್ತಸ್ಯ ಯಾನುತ್ಪತ್ತಿಃ ಸಮಾಧ್ಯಯಾ |

ಅಜಾತಸ್ಯೈವ ಸರ್ವಸ್ಯ ಚಿತ್ತದೃಶ್ಯಂ ಹಿ ತದ್ಯತಃ || ೩೩ ||

೩೩. ಅನಿಮಿತ್ತವಾದ ಚಿತ್ತವು ಹುಟ್ಟುವದಿಲ್ಲವೆಂಬುದಿದೆಯಲ್ಲ, ಅದು ಅಜಾತವಾಗಿಯೇ ಎಲ್ಲವೂ ಆಗಿರುವ (ಚಿತ್ತದ) ಸಮುವೂ ಅದ್ವಯವೂ ಆಗಿರುವ (ಅನುತ್ಪತ್ತಿಯು). ಏಕೆಂದರೆ ಅದು ಚಿತ್ತದೃಶ್ಯವೇ.

1. ಸಂಸಾರವೆಲ್ಲ ಇಷ್ಟರಲ್ಲಿ ಆಡಕವಾಗಿದೆ. ಸೂ. ಭಾ. ೧-೧-೪.

2. ಈ ಮಾತು ಇಲ್ಲದಿದ್ದರೂ ಸಾಗುತ್ತದೆ.

(ಭಾಷ್ಯ)

೩೩೦. ಸರನಾರ್ಥವರ್ತನೇನ ನಿರಸ್ತಧರ್ಮಧರ್ಮಯೋತ್ಪತ್ತಿ ನಿಮಿತ್ತಸ್ಯ ಅನಿಮಿತ್ತಸ್ಯ ಚಿತ್ತಸ್ಯ ಐತಿ(?) ಯಾ ಮೋಕ್ಷಾಪ್ಯಾ ಅನುತ್ಪತ್ತಿಃ ಸಾ ಸರ್ವದಾ ಸರ್ವಾಪಸ್ಥಾನು ಸಮಾ ನಿರ್ವರಣಾ ಅದ್ವಯಾ ಚ | ಪೂರ್ವಮಪಿ ಅಜಾತಸ್ಯೈವ ಅನುತ್ಪನ್ನಸ್ಯ ಚಿತ್ತಸ್ಯ ಸರ್ವಸ್ಯ ಅದ್ವಯಸ್ಯ ಇತ್ಯರ್ಥಃ | ಯಸ್ಮಾತ್ ಪ್ರಾಗಪಿ ವಿಜ್ಞಾನಾತ್ ಚಿತ್ತದ್ವಯಂ ತತ್ ದ್ವಯಂ ಜನ್ಮ ಚ ತಸ್ಮಾತ್ ಅಜಾತಸ್ಯ ಸರ್ವಸ್ಯ ಸರ್ವದಾ ಚಿತ್ತಸ್ಯ ಸಮಾ ಅದ್ವಯೈವ ಅನುತ್ಪತ್ತಿಃ | ನ ಪುನಃ ಕದಾಚಿತ್ ಭವತಿ ಕದಾಚಿತ್ ನಾ ನ ಭವತಿ | ಸರ್ವದಾ ಏಕರೂಪೈವ ಇತ್ಯರ್ಥಃ ||

(ಭಾಷ್ಯಾರ್ಥ)

ಸರನಾರ್ಥವರ್ತನವನ್ನು ಕಂಡುಕೊಂಡು ಧರ್ಮ, ಅಧರ್ಮ-ಎಂಬ ಉತ್ಪತ್ತಿ ನಿಮಿತ್ತವು? ಹೋಗಿಬಿಡುವ ಅನಿಮಿತ್ತವಾದ ಚಿತ್ತಕ್ಕೆ ಮೋಕ್ಷವೆಂಬ ಹುಟ್ಟಿಲ್ಲದಿರುವಿಕೆ (ಯಾಗುವದಿಲ್ಲ), ಅದು ಯಾವಾಗಲೂ ಎಲ್ಲಾ ಅವಸ್ಥೆಗಳಲ್ಲಿಯೂ ಸಮವಾಗಿ ಯಾವ ವಿಶೇಷವೂ ಇಲ್ಲದಾಗಿ, ಅದ್ವಯವೂ ಆಗಿರುತ್ತದೆ. (ಅದು) ಮೊದಲೂ ಅಜಾತವಾಗಿಯೇ ಹುಟ್ಟಿದೆ ಇರುವದಾಗಿ, ಎಲ್ಲವೂ ಆಗಿರುವ ಎಂದರೆ ತನಗೆ ರಡನೆಯದಿಲ್ಲದ ಚಿತ್ತದೇ ಎಂದರ್ಥ. ಏಕೆಂದರೆ ವಿಜ್ಞಾನ(ವುಂಟಾಗುವ)ದಕ್ಕೆ ಮೊದಲೂ ಅದು ಎಂದರೆ ದ್ವೈತವೂ ಜನ್ಮವೂ ಚಿತ್ತಕ್ಕೆ ಕಾಣುವದಾಗಿಯೇ ಇರುವದು; ಆದ್ದರಿಂದ ಯಾವಾಗಲೂ ಹುಟ್ಟಿದೆ ಎಲ್ಲವೂ ಆಗಿರುವ ಚಿತ್ತದ(ಈ)

1. ಈ ಮಾತು ಇಲ್ಲಿ ಅನಶ್ಯವಾಗಿ ಕಾಣುವದಿಲ್ಲ.
2. ಹುಟ್ಟುವದಕ್ಕೆ ಕರ್ಮವೇ ಕಾರಣವು.
3. ಕಾರಣವಾದ ಕರ್ಮವು ಹೋಗಿಬಿಡುವದರಿಂದ ಮೋಕ್ಷವಾಗುವದೆಂಬ ವ್ಯವಹಾರವಿದೆಯಿಲ್ಲ, ಅದು ಬಯ ವ್ಯವಹಾರವು ಎಂದರ್ಥ. ಇಲ್ಲಿ ಚಿತ್ತ, ಅದರ ಅನುತ್ಪತ್ತಿ, ಮೋಕ್ಷ-ಎಂಬ ಮಾತುಗಳಿಗಿಲ್ಲ ಆತ್ಮನೆಂದೇ ಅರ್ಥ.
4. ಆತ್ಮರೂಪವಾದ ಚಿತ್ತವು ಹುಟ್ಟುವದಿಲ್ಲ ಎಂದು ತಿಳಿದ ಬಳಿಕ ಹುಟ್ಟಿದೆ ಇರುವ ಸ್ವಭಾವವುಂಟಾಗುತ್ತದೆ ಎಂಬ ವಿಶೇಷವನ್ನು ಕಲ್ಪಿಸಬಾರದು. ಅದು ಯಾವಾಗಲೂ ಲಜವೇ.
5. ಚಿತ್ತಕ್ಕೆ ಕಾಣುವದು ಚಿತ್ತಕ್ಕಿಂತ ಬೇರೆಯಿಲ್ಲ; ಆದ್ದರಿಂದ ಆತ್ಮನಿಗಿಂತ ಬೇರೆ ಯಾಗಿ ಯಾವದೊಂದೂ ಹುಟ್ಟಿಯೇ ಇಲ್ಲ.

ಅನುತ್ತತ್ತಿಯು (ಒಂದೇ) ಸಮವಾಗಿ ತನಗೆರಡನೆಯದಿಲ್ಲದ್ದಾಗಿಯೇ ಇರು; ಹೊರತು ಕೆಲವು ವೇಳೆ ಇರುತ್ತದೆ, ಕೆಲವು ವೇಳೆ ಇರುವದಿಲ್ಲ-ಎಂಬುದಿಲ್ಲ'. ಯ ಗಲೂ ಒಂದೇ ಬಗೆಯಾಗಿಯೇ (ಇರುತ್ತದೆ) ಎಂದರ್ಥ.

(ಭಾಷ್ಯ)

೩೩೧. ಯಥೋಕ್ತೇನ ನ್ಯಾಯೇನ ಜನ್ಮನಿಮಿತ್ತಸ್ಯ ದ್ವಯಸ್ಯ ಅಭಾವಾ

(ಭಾಷ್ಯಾರ್ಥ)

ಮೇಲೆ ಹೇಳಿದ ಯುಕ್ತಿಯಿಂದ ಜನ್ಮಕ್ಕೆ ಕಾರಣವಾದ ದ್ವೈತವು ಇಲ್ಲ ವದರಿಂದ—

ಬುದ್ಧ್ವಾನಿಮಿತ್ತತಾಂ ಸತ್ಯಾಂ ಹೇತುಂ ಸೃಘಗನಾಪ್ನುವನ್ |

ವೀತಶೋಕಂ ತಥಾ ಕಾಮನುಭಯಂ ಪದನುಶ್ಚತೇ || ೭೮ ||

೭೮. ನಿಮಿತ್ತವಿಲ್ಲವೆಂಬುದನ್ನು ಸತ್ಯವೆಂದು ಅರಿತುಕೊ ಹೇತುವನ್ನು ಬೇರೆಯಾಗಿ ಪಡೆಯದವನು ಶೋಕವಿಲ್ಲದ ಮತ್ತು ಕ ವಿಲ್ಲದ ಭಯವಿಲ್ಲದ ಪದವನ್ನು ಹೊಂದುತ್ತಾನೆ.

(ಭಾಷ್ಯ)

೩೩೨. ಅನಿಮಿತ್ತತಾಂ ಚ ಸತ್ಯಾಂ ಪರಮಾರ್ಥರೂಪಾಂ ಬುದ್ಧ್ವಾ ಹ ಧರ್ಮಾದಿಕಾರಣಂ ದೇವಾದಿಯೋನಿಪ್ರಾಪ್ತಿಯೇ ಸೃಘಗನಾಪ್ನುವನ್ ಅನು ದಾನಃ ತ್ಯಕ್ತಬಾಹ್ಯೈಶ್ಚಣಃ ಸನ್ ಕಾಮಶೋಕಾದಿವರ್ಜಿತಮ್ ಅವಿದ್ಯಾದಿರಹಿಃ ಅಭಯಂ ಪದಮ್ ಅಶ್ಚತೇ ಪುನರ್ನ ಜಾಯತೇ ಇತ್ಯರ್ಥಃ ||

1. ಹಗ್ಗವೆಂಬ ನಿಜವನ್ನು ಅರಿತರೆ ಕಲ್ಪಿತವಾದ ಹಾವು ಹೋಗಿಬಿಡುತ್ತದೆ, ಅಲ್ಲಿ ಹುಟ್ಟಿಕೊಳ್ಳುವದಿಲ್ಲ-ಎಂಬ ವ್ಯವಹಾರದಂತೆ ಇದನ್ನು ಅರಿಯಬೇಕು. ಯ ಯಾವಾಗಲೂ ಹಾವು ಇರುವದಿಲ್ಲ; ಇದು ಜ್ಞಾನದಿಂದ ಗೊತ್ತಾಗುತ್ತದೆ. ಇ ಅತ್ಮನು ಯಾವಾಗಲೂ ಅಜನೆಂಬುದು ಜ್ಞಾನದಿಂದ ಗೊತ್ತಾಗುತ್ತವೆ. ಜ್ಞಾನದಿಂದ ಕ ಹೊಸದಾಗಿ ಅಜನಾಗುವದಿಲ್ಲ.

2. ಚಿತ್ತದ್ವೈತವಾಗಿರುವದರಿಂದ ಯಾವ ಚಿತ್ತವೂ ಇಲ್ಲವೆಂಬ ಯುಕ್ತಿಯಿಂದ

(ಭಾಷ್ಯಾರ್ಥ)

ನಿಮಿತ್ತವಿಲ್ಲವೆಂಬುದನ್ನೇ ಸತ್ಯವೆಂದು ಪರಮಾರ್ಥವೆಂದು ಅರಿತುಕೊಂಡದ್ದರಿಂದ ದೇವಾದಿಜನ್ಮವನ್ನು ಪಡೆಯುವದಕ್ಕೆ ಕಾರಣವಾಗಿರುವ! ಧರ್ಮಾದಿಗಳೆಂಬ ಹೇತುವನ್ನು ಬೇರೆಯಾಗಿ ಪಡೆಯದೆ ಇರುವಾತನು ಸ್ವೀಕರಿಸದೆ ಇರುವಾತನು, ಮೊರಗಿನ ಏಷಣೆಗಳನ್ನು ಬಿಟ್ಟು ಕಾನು, ಶೋಕ-ಮುಂತಾದವುಗಳಿಲ್ಲದ ಅಭಯವಾದ ಅಪಿದ್ಯಾದಿಗಳಿಲ್ಲದೆ ಪದವನ್ನು ಹೊಂದುತ್ತಾನೆ, ಮತ್ತೆ ಹುಟ್ಟುವದಿಲ್ಲ ಎಂದರ್ಥ.

ಅಭೂತಾಭಿನಿವೇಶಾದ್ಧಿ ಸದೃಶೇ ತತ್ರ ವರ್ತತೇ |

ವಸ್ತುಭಾವಂ ಸ ಬುದ್ಧ್ವೈವ ನಿಸ್ಸಜ್ಜಂ ವಿನಿವರ್ತತೇ || ೭೯ ||

೭೯. ಅಭೂತಾಭಿನಿವೇಶದಿಂದಲೇ (ಅದಕ್ಕೆ) ಸದೃಶವಾದದ್ದರಲ್ಲಿ ಅದು ತೋಡಗುತ್ತದೆ. ವಸ್ತುವಿಲ್ಲವೆಂದು ಅವನು ಅರಿತುಕೊಂಡರೇಸಂಗವಿಲ್ಲದೆ ಹಿಂತಿರುಗುವದು.

(ಭಾಷ್ಯ)

೩೩೩. ಯಸ್ಮಾತ್ ಅಭೂತಾಭಿನಿವೇಶಾತ್ | ಅಸತಿ ದ್ವಯೇ ದ್ವಯಾಸ್ತಿತ್ವ ಸಿರ್ದಯಃ ಅಭೂತಾಭಿನಿವೇಶಃ, ತಸ್ಮಾತ್ ಅಪಿದ್ಯಾವ್ಯಾಮೋಹರೂಪಾತ್ ಹಿ ಸದೃಶೇ ತದನುರೂಪೇ ತತ್ ಚಿತ್ತಂ ಪ್ರವರ್ತತೇ | ತಸ್ಯ ದ್ವಯಸ್ಯ ವಸ್ತುನಃ ಅಭಾವಂ ಯದಾ ಬುದ್ಧವಾನ್ ರದಾ ತಸ್ಮಾತ್ ನಿಸ್ಸಜ್ಜಂ ನಿರಸೇಕ್ಷಂ ಸತ್ ವಿನಿವರ್ತತೇ ಅಭೂತಾಭಿನಿವೇಶವಿಷಯಾತ್ ||

(ಭಾಷ್ಯಾರ್ಥ)

ಏಕೆಂದರೆ ಅಭೂತಾಭಿವೇಶದಿಂದ-ಒಲ್ಲದೆ ಇರುವ ದ್ವೈತದಲ್ಲಿ (ದ್ವೈತವು) ಇದೆ ಎಂಬ ನಿಶ್ಚಯವೇ ಅಭೂತಾಭಿನಿವೇಶವು. ಅವಿದ್ಯೆಯಿಂದಾದ ವ್ಯಾಮೋಹರೂಪ

1. ನಿಮಿತ್ತವು ಪರಮಾರ್ಥವಾಗಿಲ್ಲ. ಧರ್ಮಾರ್ಥಮಗಳೇ ಇಲ್ಲ; ಆದ್ದರಿಂದ ದೇವತೆಯ ಜನ್ಮವೇ ಮುಂತಾದ ಉತ್ತಮಮುಖ್ಯಮುಖೀಚ ಯೋಗಿಗಳಿಗೆ ಕಾರಣವಾದ ಸಾಧನವೂ ಆತ್ಮನಿಗಿಂತ ವ್ಯತಿರಿಕ್ತವಾಗಿಲ್ಲ, ಎಲ್ಲವೂ ಆತ್ಮನೇ-ಎಂದು ತಿಳಿದುಕೊಂಡಿರುವಾತನು ಯಾವ ಕರ್ಮಕ್ಕೂ ಕೈಹಾಕುವದಿಲ್ಲ ಎಂದರ್ಥ.

2. ದ್ವೈತವನ್ನು ಸತ್ಯವೆಂದು ಬಗೆಯುವ ಅವಿದ್ಯೆಯೇ ಭಯಕ್ಕೆ ಕಾರಣವಾಗಿರುವದರಿಂದ ಅವಿದ್ಯೆಯನ್ನೇ ಇಲ್ಲಿ ಭಯವೆಂದು ಕರೆದಿದೆ-ಎಂದು ಭಾವ.

ವಾದ (ಅಭಿಮಾನದಿಂದ ಅದಕ್ಕೆ) ಸದೃಶವಾದದ್ದರಲ್ಲಿ ಅದರಂತಿರುವ (ಮತ್ತೊಂದು ವಸ್ತುವಿನಲ್ಲಿ) ಆ ಚಿತ್ತವು ತೊಡಗುತ್ತದೆ. ಆ ದ್ವೈತವೆಂಬ ವಸ್ತು (ನಿಜವಾಗಿ) ಇಲ್ಲವೆಂದು ಯಾವಾಗ ಅರಿತುಕೊಳ್ಳುವನೋ ಆಗ (ಅದು) ಸಂಗವಿಲ್ಲದೆ (ಅದರ) ಅಪೇಕ್ಷೆಯಿಲ್ಲದ್ದಾಗಿ, ಇಲ್ಲದ್ದನ್ನು ಇದೆಯೆಂದು ತಿಳಿಯುವ ಅಭಿಮಾನಕ್ಕೆ ವಿಷಯವಾದ ಆ (ಪದಾರ್ಥ)ದಿಂದ ಹಿಂತಿರುಗುವುದು.

ನಿವೃತ್ತಸ್ಯಾಪ್ರವೃತ್ತಸ್ಯ ನಿಶ್ಚಲಾ ಹಿ ತದಾ ಸ್ಥಿತಿಃ |

ವಿಷಯಃ ಸ ಹಿ ಬುದ್ಧಾನಾಂ ತತ್ ಸಾಮ್ಯಮುಜಮದ್ವಯಮ್ ||೮||

೮ಂ. ಹಿಂತಿರುಗಿ (ಮತ್ತೆ) ಮುಂದುವರಿಯದೆ ಇರುವ (ಚಿತ್ತದ) ಆಗಿನ ಸ್ಥಿತಿಯು ನಿಶ್ಚಲವಾಗಿಯೇ ಇರುವುದು. ಅದು ಜ್ಞಾನಿಗಳಿಗೆ ವಿಷಯವಾಗಿರುವುದು ; ಅದು ಸಾಮ್ಯವು, ಹುಟ್ಟಿಲ್ಲದ್ದು, ಎರಡನೆಯದಿಲ್ಲದ್ದು.

(ಭಾಷ್ಯ)

೩೩೪. ನಿವೃತ್ತಸ್ಯ ದ್ವೈತವಿಷಯಾತ್, ವಿಷಯಾನ್ತರೇ ಚ ಅಪ್ರವೃತ್ತಸ್ಯ ಅಭಾವದರ್ಶನೇನ, ಚಿತ್ತಸ್ಯ ನಿಶ್ಚಲಾ ಚಲನವರ್ಜಿತಾ ಬ್ರಹ್ಮಸ್ವರೂಪೈವ ತದಾ ಸ್ಥಿತಿಃ | ಯೇಷಾಂ ಬ್ರಹ್ಮಸ್ವರೂಪಾ ಸ್ಥಿತಿಃ ಚಿತ್ತಸ್ಯ ಅದ್ವಯವಿಚ್ಛಾನ್ಯೈಕರಸಘನ ಲಕ್ಷಣಾ | ಸ ಹಿ ಯಸ್ಮಾತ್ ವಿಷಯಃ ಗೋಚರಃ ಪರವಾರ್ಥದರ್ಶನಾಂ ಬುದ್ಧಾನಾಮ್ | ತಸ್ಮಾತ್ ತತ್ ಸಾಮ್ಯಂ ಪರಂ ನಿರ್ವಿಶೇಷಮ್, ಅಜಮ್. ಅದ್ವಯಂ ಚ ||

(ಭಾಷ್ಯಾರ್ಥ)

ದ್ವೈತವಿಷಯವನ್ನು ಬಿಟ್ಟು ಹಿಂತಿರುಗಿ (ದ್ವೈತ) ವಿಲ್ಲವೆಂದು ಕಂಡು ಕೊಂಡದ್ದರಿಂದ ಮತ್ತೊಂದು ವಿಷಯದಲ್ಲೆಯೂ ಪ್ರವರ್ತಿಸದೆ ಇರುವ ಚಿತ್ತದ ಆಗಿನ ಸ್ಥಿತಿಯು ನಿಶ್ಚಲವಾದ ಅಲುಗಾಟವಿಲ್ಲದ ಬ್ರಹ್ಮದ ಸ್ವರೂಪವೇ ಆಗಿರುವುದು.

1. ಹಿಂದೆ ತಾನು ಅನುಭವಿಸಿದ ವಸ್ತುವಿನಂತಿರುವ ಮತ್ತೊಂದು ವಸ್ತುವಿನಲ್ಲಿ ಎಂದರ್ಥ. ಹಿಟ್ಟಿನ ಹಾಲಿನಲ್ಲಿ ಹಾಲು ಎಂಬ ಬುದ್ಧಿಯುಂಟಾಗಿದ್ದ ಉಪಮಾನ್ಯು ಮತ್ತೆ ಹಿಟ್ಟಿನ ರಸವನ್ನೇ ಹಸುವಿನ ಹಾಲೆಂದು ನಂಬಿ ಕುದಿಯುವದಕ್ಕೆ ಪ್ರವರ್ತಿಸುತ್ತಿದ್ದದ್ದನ್ನು ದೃಷ್ಟಾಂತವಾಗಿ ತೆಗೆದುಕೊಳ್ಳಬಹುದು.

2. ಪ್ರವೃತ್ತಿಗೆ ದ್ವೈತಸತ್ಯಬುದ್ಧಿಯೂ ಅ ಬುದ್ಧಿಗೆ ಅವಿದ್ಯೆಯೂ ಕಾರಣವು; ಅದರಿಂದ ಅವಿದ್ಯೆಯ ನಾಶವುಂಟಾದರೆ ಪ್ರವೃತ್ತಿಯುಂಟಾಗಲಾರದು.

3. ಅದ್ವೈತಪ್ರಕರಣದ ೪೬ನೆಯ ಕಾರಿಕೆಯಲ್ಲಿ ಹೇಳಿದ ಧ್ಯಾನದಿಂದ ಪಡೆಯುವ ಸ್ಥಿತಿಯನ್ನು ಹೇಳಿದೆ; ಇಲ್ಲಿ ಜ್ಞಾನದಿಂದ ಅರಿತುಕೊಳ್ಳುವ ನಿತ್ಯಸ್ವರೂಪವನ್ನೇ ಸ್ಥಿತಿಯೆಂದು ಕರೆದಿದೆ. ಅದ್ವೈತಪ್ರಕರಣದ ೩೫ರಿಂದ ೩೯ರ ವರೆಗಿನ ಕಾರಿಕೆಗಳಲ್ಲಿ ಹೇಳಿರುವ ಸ್ಥಿತಿಯೂ ಇದೇ.

ಚಿತ್ತವು ತನಗಿರಡನೆಯದಿಲ್ಲದ ವಿಜ್ಞಾನವೆಂಬ ಒಂದೇ ರಸದ ಗಟ್ಟಿಯ ರೂಪವಾಗಿರುವ ಈ ಬ್ರಹ್ಮಸ್ವರೂಪವಾಗಿರುವದೆಂಬ ಈ ಸ್ಥಿತಿಯುಂಟಲ್ಲ, ಅದು ಪರಮಾರ್ಥವನ್ನು ಕಂಡುಕೊಂಡಿರುವ ಬುದ್ಧರಿಗೆ (ನಾತ್ರ) ವಿಷಯವಾಗಿರುವದು, ಗೋಚರವಾಗಿರುವದು., ಅಲ್ಲವೆ? (ಹಿ=ಯಸ್ಮಾತ್) ಆದ್ದರಿಂದ ಅದು ಹೆಚ್ಚಿನ ಸಾಮ್ಯವು ಯಾವ ವಿಶೇಷವೂ ಇಲ್ಲದ್ದು¹; ಹುಟ್ಟಿಲ್ಲದ್ದೂ, ಎರಡನೆಯದಿಲ್ಲದ್ದೂ ಆಗಿರುವದು.

(ಭಾಷ್ಯ)

೩೩೮. ಪುನರಪಿ ಕೇದೃಶಶ್ಚ ಅಸೌ ಬುದ್ಧಾನಾಂ ನಿಷಯಃ ಇತಿ ಆಹ—

(ಭಾಷ್ಯಾರ್ಥ)

ಜ್ಞಾನಿಗಳಿಗೆ ನಾತ್ರ ಗೋಚರವಾಗುವ ಈ (ತತ್ತ್ವವು) ಮತ್ತು ಎಂಥದ್ದು²? ಎಂದರೆ ಹೇಳುತ್ತಾರೆ:—

ಅಜಮನಿದ್ರಮಸ್ವಪ್ನಂ ಪ್ರಭಾತಂ ಭವತಿ ಸ್ವಯಂ ||

ಸಕೃದ್ವಿಭಾತೋ ಹ್ಯೇವೈಷ ಧರ್ಮೋ ಧಾತುಸ್ವಭಾವತಃ || ೮೧ ||

೮೧. ಹುಟ್ಟಿಲ್ಲದ್ದು, ನಿರ್ದ್ರೆಯಿಲ್ಲದ್ದು, ಕನಸಿಲ್ಲದ್ದು, ತಾನೇ ಬೆಳಗುವಂಥದ್ದಾಗಿರುತ್ತದೆ. ಈ ಧರ್ಮವು ಧಾತುಸ್ವಭಾವದಿಂದಲೇ ಒಂದೇ ಸಮನೆ ಬೆಳಗುವಂಥದ್ದು.

(ಭಾಷ್ಯ)

೩೩೯. ಸ್ವಯಮೇವ ತತ್ ಪ್ರಭಾತಂ ಭವತಿ, ನಾದಿತ್ಯಾದ್ಯಪೇಕ್ಷಮ್ ಸ್ವಯಂಜ್ಯೋತಿಃಸ್ವಭಾವಮ್ ಇತ್ಯರ್ಥಃ | ಸಕೃದ್ವಿಭಾತಃ ಸದೈವ ವಿಭಾತಃ ಇತ್ಯೇತತ್ | ನಿಷ ಏವಂಲಕ್ಷಣಃ ಆತ್ಮಾಖ್ಯಃ ಧರ್ಮಃ ಧಾತುಸ್ವಭಾವತಃ ವಸ್ತುಸ್ವಭಾವತಃ ಇತ್ಯರ್ಥಃ ||

1. ಇಂಥದ್ದು ಅಂಥದ್ದು ಎಂದು ಹೇಳುವದಕ್ಕೆ ಆಗದ್ದು.

2. ಒಂದೆ ಹೇಳಿದ “ ನಿಷಯಃ ಸ ಬುದ್ಧಾನಾಂ ” ಎಂಬುದಕ್ಕೆ ಈ ಶ್ಲೋಕದಲ್ಲಿ ಬೇರೆಯ ವಿಶೇಷಣವನ್ನು ಹೇಳಿದೆ. ಎರಡೂ ಸೇರಿ ಒಂದೇ ವಾಕ್ಯ ಎಂದು ಭಾವ.

(ಭಾಷ್ಯಾರ್ಥ)

ಅದು ತಾನೇ ಬೆಳಗುವಂಥದ್ದು ಆಗಿರುತ್ತದೆ, ಆದಿತ್ಯನೇ ಮುಂತಾದ (ಬೆಳಕನ್ನು) ಬಯಸುವದಿಲ್ಲ^೧. ಸ್ವಯಂಪ್ರಕಾಶವಾದ ಸ್ವಭಾವವುಳ್ಳದ್ದು ಎಂದರ್ಥ. ಒಂದೇ ಸಮನೆ ಬೆಳಗುವಂಥದ್ದು, ಯಾವಾಗಲೂ ಬೆಳಗುತ್ತಿರುವಂಥದ್ದು ಎಂದರ್ಥ^೨. ಈ (ಮೇಲೆ ಹೇಳಿದ) ರೂಪದ ಆತ್ಮನೆಂಬ ಧರ್ಮವು^೩ ಧಾತುಸ್ವಭಾವದಿಂದಲೇ ವಸ್ತು ಸ್ವಭಾವದಿಂದಲೇ (ಸ್ವಯಂಪ್ರಕಾಶವಾಗಿ ನಿತ್ಯಪ್ರಕಾಶಸ್ವರೂಪವಾಗಿರುತ್ತದೆ) ಎಂದರ್ಥ.

(ಭಾಷ್ಯ)

೩೩೩. ಏನೂ ಬಹುಕೆ? ಉಚ್ಯವಾನಮಪಿ ಪರನಾರ್ಥತತ್ತ್ವಂ ಕಸ್ಮಾತ್ ಲೌಕಿಕೈರ್ನ ಗೃಹ್ಯತೇ? ಇತಿ ಉಚ್ಯತೇ :—

(ಭಾಷ್ಯಾರ್ಥ)

ಹೀಗೆ ಬಹುಪ್ರಕಾರಗಳಿಂದ ಹೇಳಿದರೂ (ಈ) ಪರನಾರ್ಥತತ್ತ್ವವನ್ನು ಲೋಕದ (ಜನರು) ಏತಕ್ಕೆ ಆರಿತುಕೊಳ್ಳದೆ ಇರುವರು? ಎಂದರೆ ಹೇಳುತ್ತಾರೆ :—

ಸುಖನಾನ್ವಿಯತೇ ನಿತ್ಯಂ ದುಃಖಂ ವಿವ್ರಿಯತೇ ಸದಾ |
ಯಸ್ಯ ಕಸ್ಯ ಚ ಧರ್ಮಸ್ಯ ಗ್ರಹೇಣ ಭಗವಾನಸೌ || ೮೨ ||

೮೨. ಯಾವದಾದರೊಂದು ಧರ್ಮವನ್ನು ಗ್ರಹಿಸುವುದರಿಂದ ಈ ಭಗವಂತನು ಯಾವಾಗಲೂ ಸುಲಭವಾಗಿ ಮುಚ್ಚಲ್ಪಡುತ್ತಾನೆ. ಯಾವಾಗಲೂ ಕಷ್ಟದಿಂದ ತೋರಿಕೊಳ್ಳುತ್ತಾನೆ.

1. “ಅಜಮನಿದ್ರಮಸ್ತಸ್ಥಂ” ಎಂಬುದರ ಭಾಷ್ಯವು ಲೇಖಕರ ತಪ್ಪಿನಿಂದ ಕೈಬಿಟ್ಟು ಹೋಗಿರುವುದರಿಂದ, ೧-೧೬, ೨-೨೬ ರಲ್ಲಿ ವ್ಯಾಖ್ಯಾನವಾಗಿದೆಯೆಂದು ಭಾಷ್ಯಕಾರರು ಬೇಕೆಂತ ಬಿಟ್ಟಿದಾರೋ ತಿಳಿಯದು.

2. ಕ. ೨-೨-೧೫, ಷುಂ. ೨-೨-೧೦ ಇವುಗಳ ಸೂಚನೆ; ಆತ್ಮನು ಜ್ಞಾನದಿಂದ ತಿಳಿಯಬರುವನು ಎನ್ನುವುದೂ ಉಪಚಾರವೇ, ಏಕೆಂದರೆ ಅವನು ಮತ್ತೊಂದನ್ನು ಬಯಸಿ ಬೆಳಗುವವನಲ್ಲ.

3. ಒಂದು ಕಾಲದಲ್ಲಿ ಬೆಳಗದೆ ಮತ್ತೊಂದು ಕಾಲದಲ್ಲಿ ಬೆಳಗುವಂತಿದ್ದರೆ ಜ್ಞಾನವು ಬಂದಮೇಲೆ ಬೆಳಗುತ್ತಾನೆ ಎನ್ನ ಬಹುದಾಗಿತ್ತು ಎಂಬ ಭಾವ.

4. ಧರ್ಮವು ಎರಿತರೆ ತತ್ತ್ವತಃ.
5. ಸಾ|| ದಲ್ಲಿ ಮಾತ್ರ ಈ ಪೂತು ಇದೆ.

(ಭಾಷ್ಯ)

೩೩೮. ಯಸ್ಮಾತ್ ಯಸ್ಯ ಕಸ್ಯಚಿತ್ ದ್ವಯವಸ್ತುನಃ ಧರ್ಮಸ್ಯ ಗ್ರಹಣಿ ಗ್ರಹಣಾವೇಶೇನ ಮಿಥ್ಯಾಭಿನಿವಿಷ್ಟತಯಾ ಸುಖಮ್ ಆವ್ರಿಯತೇ ಅನಾಯಾಸೇನ ಆಚ್ಛಾದ್ಯತೇ ಇತ್ಯರ್ಥಃ | ದ್ವಯೋಪಲಬ್ಧಿನಿಮಿತ್ತಂ ಹಿ ತತ್ರ ಆವರಣಂ ನ ಯತ್ನಾಂ ತರಮ್ ಅಪೇಕ್ಷತೇ | ದುಃಖಂ ಚ ವಿವ್ರಿಯತೇ ಪ್ರಕಟೀಕ್ರಿಯತೇ | ಪರಮಾರ್ಥಜ್ಞಾನಸ್ಯ ದುರ್ಲಭತ್ವಾತ್ | ಭಗವಾನ್ ಅಸೌ | ಆತ್ಮಾ ಅದ್ವಯೋ ದೇವ ಇತ್ಯರ್ಥಃ | ಅತಃ ವೇದಾನ್ತೈಃ ಆಚಾರ್ಯೈಶ್ಚ ಬಹುಶಃ ಉಚ್ಯಮಾನೋಪಿ ನೈವ” ಜ್ಞಾತುಂ ಶಕ್ಯಃ ಇತ್ಯರ್ಥಃ | “ಆಶ್ಚರ್ಯೋರ್ವ ನಕ್ತಾ ಕುಶಲೋಽಸ್ಯ ಲಬ್ಧಾ” (ಕ ೧-೨-೨) ಇತಿ ಶ್ರುತೇಃ ||

(ಭಾಷ್ಯಾರ್ಥ)

ಏಕೆಂದರೆ ಯಾವದಾದರೊಂದು ದ್ವೈತವಸ್ತುವೆಂಬ ಧರ್ಮವನ್ನು¹ ಗ್ರಹಿಸುವ ದರಿಂದ ಅರಿಯುತ್ತೇನೆಂಬ ಭಾವನೆಯಿಂದ ಸುಳ್ಳಾಗಿ ಅಭಿಮಾನವಿದ್ದು ಬಿಟ್ಟಿರುವ ದರಿಂದ² ಸುಲಭವಾಗಿ ಮುಚ್ಚಲ್ಪಡುವನು, ಯಾವ ಆಯಾಸವೂ ಇಲ್ಲದೆ ಮುಚ್ಚಿ ಹೋಗುತ್ತಾನೆ ಎಂದರ್ಥ. ದ್ವೈತವನ್ನು ಕಾಣುವದೆಂಬ ನಿಮಿತ್ತದಿಂದಲೇ ಅಲ್ಲಿ ಮುಸುಕು (ಉಂಟಾಗುವದೇ ಹೊರತು) ಅದಕ್ಕೆ ಮತ್ತೆ ಯಾವ ಬೇರೆಯ ಪ್ರಯತ್ನವೂ ಬೇಕಿರುವದಿಲ್ಲ³. ಮತ್ತು ಕಷ್ಟದಿಂದ ತೋರಿಕೊಳ್ಳುತ್ತಾನೆ, ಪ್ರಕಟವಾಗುತ್ತಾನೆ; ಏಕೆಂದರೆ ಪರಮಾರ್ಥದ ಅರಿವು ದುರ್ಲಭವಾಗಿರುತ್ತದೆ.

ಈ ಭಗವಂತನು ಆತ್ಮನು ಅದ್ವಿತೀಯನಾದ ದೇವನು (ಸುಖವಾಗಿ ಮರೆಯಾಗುತ್ತಾನೆ, ಕಷ್ಟದಿಂದ ಪ್ರಕಟವಾಗುತ್ತಾನೆ) ಎಂದರ್ಥ. ಅದರಿಂದ ಉಪನಿಷತ್ತುಗಳೂ

1. ಪದಾರ್ಥವನ್ನು.

2. ನಾವು ಅನಾತ್ಮವನ್ನು ಕಾಣುತ್ತಿದ್ದೇವೆಂದು ನಿಶ್ಚಯಿಸಿರುವಾಗಲೂ ಅದು ತಪ್ಪು ತಿಳಿವಳಿಕೆಯೇ ಹೊರತು ಆ ಪದಾರ್ಥವು ನಿಜವಾಗಿರುವದಿಲ್ಲ.

3. ಕಾರಿಕೆಯಲ್ಲಿ “ಸುಖಂ” ಎಂಬ ಮಾತು ಕ್ರಿಯಾವಿಶೇಷಣನೇ ಹೊರತು ನಾಮಪದವಲ್ಲ.

4. ದ್ವೈತವಿದೆಯೆಂಬ ಮಿಥ್ಯಾಭಿಮಾನವೇ ಅತ್ಮದರ್ಶನಕ್ಕೆ ಅಡ್ಡಿ; ಅದರಿಂದ ಅಭಿಮಾನವು ತೊಲಗಿದರೆ ಸಃಕ್ವಾತ್ಪಾರವಾದಂತೆಯೇ ಎಂದು ಭಾಷ. ಮೂಲಾವಿದ್ಯೆಯೆಂಬ ಒಂದು ಆವರಣವು ಅತ್ಮವನ್ನು ಮುಸುಕಿರುವದೆಂದು ಹೇಳುವ ವ್ಯಾಖ್ಯಾನಕಾರರ ಪ್ರಸ್ಥಾನವು ಆಚಾರ್ಯರಿಗೆ ಸನ್ಮತವಲ್ಲ.

ಆಚಾರ್ಯರೂ ಬಹುವಾಗಿ ಹೇಳಿದರೂ ಅರಿಯುವದಕ್ಕೆ ಆಗುವಂತಿಲ್ಲ ಎಂದರ್ಥ. “ ಹೇಳುವಾತನು ಆಶ್ಚರ್ಯರೂಪನು, ಇವನನ್ನು ಪಡೆದುಕೊಳ್ಳುವಾತನು ಜಾಣನು ” (ಕ. ೧-೨-೭) ಎಂಬ ಶ್ರುತಿಯು ಇದಕ್ಕೆ ಪ್ರಮಾಣ.

(ಭಾಷ್ಯ)

೨೩೯. ಅಸ್ತಿನಾಸ್ತೀತ್ಯಾದಿಸೂಕ್ಷ್ಮವಿಷಯಾ ಅಪಿ ಪಂಡಿತಾನಾಂ ಗ್ರಹಾಃ ಭಗವತಃ ಪರಮಾತ್ಮನಃ ಆನರಣಾ ಏವ. ಕಿಮುತ ಮೂಢಜನಾನಾಂ ಬುದ್ಧಿಲಕ್ಷಣಾಃ ಇತ್ಯೇವಮರ್ಥಂ ಪ್ರದರ್ಶಯನ್ ಆಹ—

(ಭಾಷ್ಯಾರ್ಥ)

ಇದಾನೆ, ಇಲ್ಲ-ಮುಂತಾದ ಸೂಕ್ಷ್ಮವಿಷಯವಾದ ಪಂಡಿತರ ತಿಳಿವುಗಳು ಕೂಡ ಭಗವಂತನಾದ ಪರಮಾತ್ಮನಿಗೆ ಮುಸುಕೇ ಆಗಿರುವವು¹. (ಹೀಗಿರುವಲ್ಲಿ) ಮೂಢಜನರ ಬುದ್ಧಿಯೆಂಬಿವು (ಮುಸುಕು ಎಂದು ಹೇಳುವ)ದೇನು?—ಎಂಬೀ ವಿಷಯವನ್ನು ತಿಳಿಸುವದಕ್ಕಾಗಿ (ಹೀಗೆಂದು) ಹೇಳುತ್ತಾರೆ:—

ಅಸ್ತಿ ನಾಸ್ತ್ಯಸ್ತಿನಾಸ್ತೀತಿ ನಾಸ್ತಿನಾಸ್ತೀತಿ ನಾ ಪುನಃ |

ಚಲಸ್ಥಿ ರೋಚಯಾಭಾವೈರಾವ್ಯಣೋತ್ಯೇನ ಬಾಲಿಶಃ || ೨೩ ||

೨೪. ಇದಾನೆ, ಇಲ್ಲ, ಇದ್ದೂ ಇಲ್ಲ ಎಂದೋ, ಇಲ್ಲವೇ ಇಲ್ಲ ಎಂದೋ, ಚಲ, ಸ್ಥಿರ, ಉಭಯ, ಅಭಾವ-(ಇವು)ಗಳಿಂದ ಬಾಲಿಶನು ಮುಚ್ಚುತ್ತಲೇ ಇರುವನು.

(ಭಾಷ್ಯ)

೨೪೦. ಅಸ್ತಿ ಆತ್ಮಾ ಇತಿ ವಾದೀ ಕಶ್ಚಿತ್ ಪ್ರತಿಪದ್ಯತೇ | ನಾಸ್ತಿ ಇತಿ ಅಪರಃ ವೈನಾಶಿಕಃ | ಅಸ್ತಿನಾಸ್ತಿ ಇತಿ ಅಪರಃ ಅರ್ಥವೈನಾಶಿಕಃ ಸದಸದ್ವಾದೀ ದಿಗ್ವಾಸಾಃ | ನಾಸ್ತಿನಾಸ್ತಿ ಇತಿ ಅತ್ಯಂತಶೂನ್ಯವಾದೀ | ತತ್ರ ಅಸ್ತಿಭಾವಃ ಚಲಃ | ಘಟಾದ್ಯನಿತ್ಯಲಕ್ಷಣತ್ವಾತ್ | ನಾಸ್ತಿಭಾವಃ ಸ್ಥಿರಃ | ಸದಾ ಅವಿಶೇಷತ್ವಾತ್ |

1. ಬುದ್ಧಿಗೆ ವಿಷಯವಾಗುವದಿಲ್ಲವೂ ದ್ವೈತವೇ, ಅದ್ವೈತರೂಪವಾದ ಪರಮಾರ್ಥಕ್ಕೆ ಆನರಣವೇ.

2. ‘ಘಟಾದ್ಯನಿತ್ಯಲಕ್ಷಣತ್ವಾತ್’ ಎಂಬ ಅಚ್ಚಿನ ಸಾಠವನ್ನು ಹೀಗೆ ತಿದ್ದಿ ಕೊಂಡಿದೆ.

ಉಭಯಂ ಚಲಸ್ಥಿರವಿಷಯತ್ವಾತ್ ಸದಸದ್ಭಾವಃ | ಅಭಾವಃ ಅನ್ಯನ್ತಾಭಾವಃ |
 ಪ್ರಕಾರಚತುಷ್ಟಯಸ್ಯಾಪಿ (ಭಗವದಾವರಣತ್ವಮ್ ಆಹ-¹) ತ್ರೈಃ ಏತೈಃ ಚಲಸ್ಥಿ
 ರೋಭಯಾಭಾವೈಃ ಸದಸದಾದಿವಾದೀ ಸರ್ವೋಽಪಿ ಭಗವಂತಮ್ ಅವ್ಯಣೋ
 ತ್ರೈಃ, ಬಾಲಿಶಃ ಅವಿವೇಕೀ | ಯದ್ಯಪಿ ಪಣ್ಡಿ ತಃ ಬಾಲಿಶ ಏವ | ಪರಮಾರ್ಥ
 ತತ್ತ್ವಾನವಬೋಧಾತ್ | ಕಿಮು ಸ್ವಭಾವಮೂಢೋ ಜನಃ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಆತ್ಮನು ಇದಾನೆ ಎಂದು ಒಬ್ಬ ನಾದಿಯು? ತಿಳಿದುಕೊಂಡಿದಾನೆ. ಮತ್ತೊಬ್ಬನು, ವೈನಾಶಿಕನು, ಇಲ್ಲ ಎಂದು (ತಿಳಿದುಕೊಂಡಿರುತ್ತಾನೆ). ಇದ್ದೂ ಇಲ್ಲ ಎಂದು ಇನ್ನೊಬ್ಬನು, ಅರ್ಥವೈನಾಶಿಕನಾದ ಸದಸದ್ಭಾವದಿಂದ ದಿಗಂಬರನು (ತಿಳಿದುಕೊಂಡಿರುತ್ತಾನೆ). ಇಲ್ಲವೇ ಇಲ್ಲ ಎಂದು ಅತ್ಯಂತಶೂನ್ಯನಾದಿಯು (ತಿಳಿದುಕೊಂಡಿರುತ್ತಾನೆ).

ಇವುಗಳಲ್ಲಿ ಇದೆಯೆಂಬ ಭಾವವು ಚಲವು. ಏಕೆಂದರೆ (ಅದು) ಗಡಿಗೆ ಮುಂತಾದ ಅನಿತ್ಯ (ಪದಾರ್ಥಗಳಿಗೆ) ಲಕ್ಷಣವಾಗಿರುತ್ತದೆ. ಇಲ್ಲವೆಂಬುದು ಸ್ಥಿರವಾಗಿರುತ್ತದೆ; ಏಕೆಂದರೆ ಅದು ಯಾವಾಗಲೂ ಒಂದೇ ರೂಪವಾಗಿರುತ್ತದೆ. ಇದ್ದೂ ಇಲ್ಲವೆಂಬುದು ಚಲ, ಸ್ಥಿರ ಈ ಎರಡರ ವಿಷಯವಾಗಿರುವುದರಿಂದ

1. ಕಂಸದಲ್ಲಿರುವ ಗ್ರಂಥವು ಲೇಖಕರ ಕೈತಸ್ಪಿನಿಂದ ಬಿಟ್ಟುಹೋಗಿದೆ ಎಂದು ಕಲ್ಪಿಸಲಾಗಿದೆ.

2. ತಾರ್ಕಿಕರು, ಮೀಮಾಂಸಕರು ಮುಂತಾದವರು.

3. ಬೌದ್ಧನು.

4. ಯಾವದನ್ನು ಇದೆ ಎನ್ನುವೆನೋ ಅದು ಅನಿತ್ಯವು. ಈ ಅರ್ಥದಲ್ಲಿ ಪರಮಾರ್ಥವು ಇದೆ ಎನ್ನ ಕೊಡದು. ಗೀ. ಭಾ. ೧೩-೧೨, (ಭಾ. ಭಾ. ೨೫೦-೨೫೨), ಕ. ಭಾ. ೨-೩-೧೩, (ಭಾ. ಭಾ. ೧೨೬) ಇವುಗಳನ್ನು ನೋಡಿರಿ. ಅ|| ವ್ಯಾಖ್ಯಾನಕಾರರು “ಘಟಾದ್ಯನಿತ್ಯವಿಲಕ್ಷಣತ್ವಾತ್” ಎಂಬ ಪಾಠವನ್ನು ಒಪ್ಪಿ ಆತ್ಮನು ಸುಖಾದ್ಯಾಕಾರದಿಂದ ಪರಿಣಾಮವಾಗುವುದರಿಂದ ಅನಿತ್ಯವಾದ ಘಟವೇ ಮುಂತಾದವುಗಳಿಗಿಂತ ವಿಲಕ್ಷಣವಾಗಿರುವುದರಿಂದ ಚಲನು, ಸವಿಶೇಷನು, ಪರಿಣಾಮಿಯು ಎಂದು ಅರ್ಥಮಾಡಿರುತ್ತಾರೆ.

5. ಆತ್ಮನು ಇಲ್ಲ ಎಂಬುದರಲ್ಲಿ ಯಾವ ವಿಶೇಷವನ್ನೂ ಕಲ್ಪಿಸುವದಕ್ಕೆ ಬರುವದಿಲ್ಲ; ಆದರೆ ಆತ್ಮನು ಸವಿಶೇಷವಾಗಿ ತೋರುವನೆಂಬ ಅನುಭವವು ಈ ಸ್ಥಳಕ್ಕೆ ವಿರುದ್ಧವಾಗಿದೆ ಎಂದು ಭಾವ.

ಉಭಯವು¹. ಅಭಾವವೆಂದರೆ ಅತ್ಯಂತವಾಗಿ ಇಲ್ಲದೆಯೇ ಇರುವುದು?-(ಈ) ನಾಲ ಪ್ರಕಾರಗಳೂ (ಭಗವಂತನಿಗೆ ಅವರಣಗಳೇ ಎಂದು ಈಗ ಹೇಳುತ್ತಾರೆ). ಹೀಗೆ ಚೇ ಸ್ಥಿರ, ಉಭಯ, ಅಭಾವ-ಎಂಬ ಈ (ನಾಲ್ಕು ಪ್ರಕಾರಗಳಿಂದ) ಸದ್ವ್ಯಾ ಅಸದ್ವ್ಯಾದಿ ನೊದಲಾದವರೆಲ್ಲರೂ ಭಗವಂತನನ್ನು ಮುಚ್ಚುತ್ತಲೇ ಇರುವರು. (ಹಿ ಮುಚ್ಚುವವನು) ಬಾಲಿಶನು : (ಅವನು) ಪಂಡಿತನಾದರೂ ಪರಮಾರ್ಥತತ್ತ್ವವನ ಅರಿಯದ್ದರಿಂದ ಬಾಲಿಶನೇ (ಆಗಿರುತ್ತಾನೆ). ಇನ್ನು ಸ್ವಭಾವದಿಂದಲೇ ಮೂಢರ ಜನರು² (ಮುಚ್ಚುತ್ತಾರೆಂದು ಹೇಳುವ)ದೇನು ?-ಎಂದು ಅಭಿಪ್ರಾಯ.

(ಭಾಷ್ಯ)

೩೪೧. ಕೇದೃಕ್ ಪುನಃ ಪರಮಾರ್ಥತತ್ತ್ವಮ್, ಯದವಬೋಧಾ ಅಬಾಲಿಶಃ ಪಣ್ಣಿ ತೋ ಭವತಿ ಇತಿ ? ಆಹ-

(ಭಾಷ್ಯಾರ್ಥ)

ಹಾಗಾದರೆ ಯಾವ (ಪರಮಾರ್ಥತತ್ತ್ವವನ್ನು) ಅರಿತುಕೊಂಡರೆ ಬಾ ನಾಗದೆ ಪಂಡಿತನಾಗುವನೋ (ಆ) ಪರಮಾರ್ಥತತ್ತ್ವವನ್ನ ಹೇಗಿರುವುದು ? ಎಂ ಹೇಳುತ್ತಾರೆ :-

ಕೋಟ್ಯಶ್ಚ ತಸ್ಯ ಏತಾಸ್ತು ಗ್ರಹೈರ್ಯಾಸಾಂ ಸದಾವೃತಃ |

ಭಗವಾನಾಭಿರಸ್ಪೃಷ್ಟೋ ಯೇನ ದೃಷ್ಟಃ ಸ ಸರ್ವದೃಕ್ || ೪೪ ||

೪೪. ಈ ನಾಲ್ಕುಕೋಟಿಗಳಿವೆಯಲ್ಲ, ಇವುಗಳನ್ನು ಗ್ರಹಿಸು ರಿಂದ (ಆತ್ಮನು) ಯಾವಾಗಲೂ ಮುಚ್ಚಲ್ಪಡುತ್ತಿರುವನಷ್ಟೆ. ಇವು ಸೋಂಕಿಲ್ಲದ ಭಗವಂತನು ಯಾವನಿಂದ ದೃಷ್ಟನಾಗಿರುವನೋ ಆತ ಸರ್ವವನ್ನೂ ಕಂಡವನು.

1. ಈ ಪಕ್ಷದಲ್ಲಿ ಹಿಂದಿನ ಎರಡು ದೋಷಗಳೂ ಗಂಟುಬೀಳುವವು. ಚೇ ಸ್ಥಿರವೂ ಆಗಿದೆ ಎಂಬುದು ವ್ಯಾಹತವೂ ಆಗಿದೆ ಎಂದು ಭಾವ.

2. ಅಭಾವವಾದವು ಶೂನ್ಯವಾದಿಯ ಪಕ್ಷವು. ಆತ್ಮನು ಇಲ್ಲವೆಂದು ಕಲ್ಪಿಸುವದ ಕಲ್ಪಿಸುವವನು ಇರಲೇಬೇಕಾಗುವದರಿಂದ ಈ ಪಕ್ಷವೂ ಅನುಭವವಿರುದ್ಧವೆಂದು ಭಾಃ

3. ಯಾವ ವಿಚಾರವನ್ನೂ ಮಾಡದೆ ಇರುವ ಸಾಮಾನ್ಯರು.

(ಭಾಷ್ಯ)

೩೪೨. ಕೋಟ್ಯಃ ಪ್ರಾವಾದುಕಶಾಸ್ತ್ರನಿರ್ಣಯಾನ್ತಾಃ ಏತಾಃ ಉಕ್ತಾಃ ಅಸ್ತಿನಾಸ್ತಿ-ಇತ್ಯಾದ್ಯಾಃ ಚತುಃಸ್ರಃ | ಯಾಸಾಂ ಕೋಟೀನಾಂ ಗ್ರಹ್ಯೈಃ ಗ್ರಹಣೈಃ ಉಪಲಬ್ಧಿ ನಿಶ್ಚಯೈಃ ಸದಾ ಸರ್ವದಾ ಆವೃತಃ ಆಚ್ಛಾದಿತಃ ತೇಷಾಮೇವ ಪ್ರಾವಾದುಕಾನಾಂ ಯಃ, ಸ ಭಗವಾನ್ ಆಭಿಃ ಅಸ್ತಿ ನಾಸ್ತಿ ಇತ್ಯಾದಿಕೋಟಿಭಿಃ ಚತುಃಸ್ರಭಿರಪಿ ಅಸ್ವಲ್ಪಷ್ಟಃ ಅಸ್ತ್ರಾದಿವಿಕಲ್ಪನಾವರ್ಜಿತಃ ಇತ್ಯೇತತ್ | ಯೇನ ಮುನಿನಾ ದೃಷ್ಟಃ ಜ್ಞಾತಃ ವೇದಾನ್ವೇಷು ಔಪನಿಷದಃ ಪುರುಷಃ ಸ ಸರ್ವದೃಕ್ ಸರ್ವಜ್ಞಃ ಪರಮಾರ್ಥಸಂಸ್ಥಿತಃ ಇತ್ಯರ್ಥಃ ||

(ಭಾಷ್ಯಾರ್ಥ)

(ಮೇಲೆ) ಹೇಳಿದ ಇದಾನೆ, ಇಲ್ಲ-ಮುಂತಾದ ಈ ನಾಲ್ಕು ಕೋಟಿಗಳು ವಾದಿಗಳ ಶಾಸ್ತ್ರದ ಸಿದ್ಧಾಂತಗಳು (ಇವೆಯಲ್ಲ), ಈ ಕೋಟಿಗಳ ಗ್ರಹಗಳಿಂದ ಗ್ರಹಣಗಳಿಂದ, ಅರಿತೆಂಬ ನಿಶ್ಚಯಗಳಿಂದ ಯಾವಾಗಲೂ ಎಂದೆಂದಿಗೂ ಇದೇ ವಾದಿಗಳ (ಪಾಲಿಗೆ?) ಮುಚ್ಚಲ್ಪಡುತ್ತಿರುವನಷ್ಟೆ. ಆ ಈ ಭಗವಂತನು ಈ “ಇದಾನೆ” “ಇಲ್ಲ” ಮುಂತಾದ ನಾಲ್ಕು ಕೋಟಿಗಳ ಸೋಂಕಿಲ್ಲದ, ಇದಾನೆ ಎಂಬುದೇ ಮುಂತಾದ ವಿಕಲ್ಪಗಳಿಲ್ಲದ ಎಂದರ್ಥ : (ಇಂಥ) ವೇದಾಂತವಚನಗಳಲ್ಲಿ (ಹೇಳಿರುವ) ಔಪನಿಷದಪುರುಷನು^೧ ಯಾವ ಮುನಿಯಿಂದ ದೃಷ್ಟನಾಗಿರುವನೋ ಅರಿಯಲ್ಪಟ್ಟಿರುವನೋ^೧ ಅವನೇ ಸರ್ವವನ್ನೂ ಕಂಡವನು, ಸರ್ವಜ್ಞನು, ನಿಜವಾಗಿ ಸಂಧಿತನು ಎಂದರ್ಥ.

1. ಅಸ್ತಿ ಮುಂತಾದ ರೂಪದಿಂದ ಆತ್ಮನನ್ನು ಅರಿತೆಂದು ವಾದಿಗಳು ತಪ್ಪಾಗಿ ನಿಶ್ಚಯಿಸಿಕೊಂಡಿರುವರು ; ಅವರ ಮಿಥ್ಯಾನಿಶ್ಚಯದಿಂದ ಆತ್ಮನು ಮರೆಯಾಗಿರುವನು.

2. ನಿಜವಾಗಿ ಭಗವಂತನನ್ನು ಯಾವದೂ ಮರೆಮಾಡಿರುವದಿಲ್ಲ. ವಾದಿಗಳ ತಪ್ಪು ತಿಳಿವಳಿಕೆಯಿಂದ ಅವರ ಪಾಲಿಗೆ ಮರೆಯಾಗಿರುವಂತೆ ಆಗಿರುತ್ತಾನೆ.

3. ಬೃ. ೩-೯-೨೬ರ ಸೂಚನೆ. ಉಪನಿಷತ್ತುಗಳಲ್ಲಿ ಹೇಳಿರುವ ಸರ್ವಸಾಕ್ಷಿಯಾದ ನಿರ್ವಿಶೇಷಚೈತನ್ಯವನ್ನು ಮತ್ತೆ ಯಾವ ಶಾಸ್ತ್ರವಲ್ಲಿಯೂ ತಿಳಿಸಿರುವದಿಲ್ಲ ; ತರ್ಕದಿಂದಲೂ ಅದನ್ನು ಅರಿಯುವದಕ್ಕೆ ಆಗುವದಿಲ್ಲ.

4. ವೇದಾಂತವಾಕ್ಯಗಳಿಂದಲಾದರೂ ಆತ್ಮನನ್ನು ಅರಿತುಕೊಳ್ಳುವದು ಹೇಗೆ? ಅದೂ ಒಂದು ಅವರಣವಲ್ಲವೇ? -ಎಂದು ಶಂಕಿಸಬಾರದು ; ಏಕೆಂದರೆ ಆತ್ಮನ ಧರ್ಮವಲ್ಲದ ಕಲ್ಪನೆಗಳನ್ನು ತೆಗೆದುಹಾಕುವದರಿಂದಲೇ ನಿತ್ಯಸಿದ್ಧವಾದ ಆತ್ಮತ್ವವನ್ನು ವೇದಾಂತವಾಕ್ಯವು ತಿಳಿಸುತ್ತದೆ. ಆ ವಾಕ್ಯಜ್ಞಾನದಿಂದ ಪ್ರಮಾಣಪ್ರಮೇಯವ್ಯವಹಾರವೂ ಬಾಧಿತವಾಗುತ್ತದೆ. ವೈ. ಪ್ರ. ೩೨ನೆಯ ಭಾ. ಭಾ. ೧೧೫ನು ನೋಡಿ. ಗೀ. ಭಾ. ೨-೧೪, (ಭಾ. ಭಾ. ೨೯), ೨-೬೯, (ಭಾ. ಭಾ. ೧೨೯), ಸೂ. ಭಾ. ೧-೧-೪ ಇವನ್ನೂ ನೋಡಿ.

ಜ್ಞಾನದ ವ್ಯಾವಹಾರಿಕಪ್ರಯೋಜನ

ಪ್ರಾಪ್ಯ ಸರ್ವಜ್ಞತಾಂ ಕೃತ್ವಾನ್ಮಂ ಬ್ರಾಹ್ಮಣ್ಯಂ ಪದಮದ್ವಯಮ್ |
ಅನಾಪನ್ನಾದಿಮುಧ್ಯಾಂತಂ ಕಿಮತಃ ಪರಮೀಹತೇ || ೮೫ ||

೮೫. ಪೂರ್ಣವಾದ ಸರ್ವಜ್ಞತೆಯನ್ನೂ ಅನಾಪನ್ನಾದಿಮುಧ್ಯಾಂತವಾದ ಅದ್ವಯವಾದ ಬ್ರಾಹ್ಮಣ್ಯಪದವನ್ನೂ ಹೊಂದಿದ (ಮೇಲೆ) ಇನ್ನು ಮುಂದೆ ಏತಕ್ಕೆ ಪ್ರಯತ್ನಿಸುವನು?

(ಭಾಷ್ಯ)

೩೪೩. ಪ್ರಾಪ್ಯ ಏತಾಂ ಯಥೋಕ್ತಾಂ ಕೃತ್ವಾನ್ಮಂ ಸಮಸ್ತಾಂ ಸರ್ವಜ್ಞತಾಮ್, ಬ್ರಾಹ್ಮಣ್ಯಂ ಪದಮ್ “ ಸ ಬ್ರಾಹ್ಮಣಃ ” (ಬೃ. ೩-೮-೧೦) “ ಏಷ ನಿತ್ಯೋ ಮಹಿಮಾ ಬ್ರಾಹ್ಮಣಸ್ಯ ” (ಬೃ. ೪-೪-೨೩) ಇತಿ ಶ್ರುತೇಃ (ಅನಾಪನ್ನಾದಿಮುಧ್ಯಾಂತಮ್^೧) ಆದಿಮುಧ್ಯಾಂತಾಃ ಉತ್ಪತ್ತಿಸ್ಥಿತಿಲಯಾಃ ಅನಾಪನ್ನಾಃ ಅಪ್ರಾಪ್ತಾಃ ಯಸ್ಯ ಅದ್ವಯಸ್ಯ ಪದಸ್ಯ ನ ವಿದ್ಯಂತೇ ತತ್ ಅನಾಪನ್ನಾದಿಮುಧ್ಯಾಂತಂ ಬ್ರಾಹ್ಮಣ್ಯಂ ಪದಮ್ | ತದೇವ ಪ್ರಾಪ್ಯ ಲಬ್ಧ್ವಾಕಿಮ್ ಆತಃ ಪರಮ್ ಅಸ್ಮಾತ್ ಆತ್ಮಲಾಭಾತ್ ಊರ್ಧ್ವಮ್ ಈಹತೇ ಚೇಷ್ಟತೇ ನಿಷ್ಪ್ರಯೋಜನಮ್ ? ಇತ್ಯರ್ಥಃ | “ ನೈವ ತಸ್ಯ ಕೃತೇನಾರ್ಥಃ ” (ಗೀ. ೩-೧೮) ಇತ್ಯಾದಿಸ್ಮೃತೇಃ ||

(ಭಾಷ್ಯಾರ್ಥ)

ಈ ಮೇಲೆ ಹೇಳಿರುವ ಪೂರ್ಣವಾದ ಸಮಸ್ತವಾದ ಸರ್ವಜ್ಞತ್ವವನ್ನೂ^೨, ಬ್ರಾಹ್ಮಣ್ಯವೆಂಬ ಪದವನ್ನೂ^೩—“ ಅವನೇ ಬ್ರಾಹ್ಮಣನು ” (ಬೃ. ೩-೮-೧೦) “ ಬ್ರಾಹ್ಮಣನ ಈ ಮಹಿಮೆಯು ನಿತ್ಯವಾದದ್ದು ” (ಬೃ. ೪-೪-೨೩) ಎಂಬ ಶ್ರುತಿಯ ಪ್ರಮಾಣದಿಂದ (ಇದೇ ನಿಜವಾದ ಬ್ರಾಹ್ಮಣ್ಯವು). ಅನಾಪನ್ನಾದಿಮುಧ್ಯಾಂತವಾದ

1. ನಾ|| ದಲ್ಲಿ ಮಾತ್ರ ಇದೆ.

2. ಕಪಿಲಬುದ್ಧನೊಡಲಾದವರನ್ನೂ ಸರ್ವಜ್ಞರೆನ್ನುವದುಂಟು. ಆದರೆ ಅವರದು ಪೂರ್ಣವಾದ ಸರ್ವಜ್ಞತೆಯಲ್ಲ; ಅವರು ಎಲ್ಲಕ್ಕೂ ಆತ್ಮನಾಗಿರುವ ಈ ತತ್ತ್ವವನ್ನು ಅರಿಯರು.

3. ಬ್ರಹ್ಮಜ್ಞಾನವನ್ನು ಪಡೆದಮೇಲೆ ಸಿಕ್ಕುವ ಬ್ರಾಹ್ಮಣ್ಯವೇ ನಿಜವಾದದ್ದು, ನಿತ ಸಾದದ್ದು; ಜಾತಿಬ್ರಾಹ್ಮಣ್ಯವು ಕೃತಕವು, ಅನಿತ್ಯವು.

ಆದಿಮಧ್ಯಾಂತಗಳು ಎಂದರೆ ಉತ್ಪತ್ತಿಸ್ಥಿತಿಯುಗಳು ಯಾವ ಅದ್ವಿತೀಯವಾದ ಪದಕ್ಕೆ ಅನಾಪನ್ನವಾಗಿರುವನೋ, ಅಪ್ರಾಪ್ತವಾಗಿರುವನೋ, ಇರುವದಿಲ್ಲನೋ ಅದು ಅನಾಪನ್ನಾದಿಮಧ್ಯಾಂತವಾದ ಬ್ರಾಹ್ಮಣ್ಯಪದವು. ಅದನ್ನೇ ಹೊಂದಿ ಪಡೆದು ಕೊಂಡು ಆಮೇಲೂ ಈ ಆತ್ಮಲಾಭವಾದ ಮೇಲೂ! ಏತಕ್ಕೆ (ಯಾವ) ಪ್ರಯೋಜನವೂ ಇಲ್ಲದೆ ಪ್ರಯತ್ನಿಸುವನು, ಏನಾದರೂ ಕರ್ಮವನ್ನು ಮಾಡುವನು? “ಅವರಿಗೆ ಕರ್ಮವನ್ನು ಮಾಡಿದ್ದರಿಂದ (ಆಗಬೇಕಾದ) ಪ್ರಯೋಜನವೇನೂ ಇರುವದಿಲ್ಲ.” (ಗೀ. ೩-೧೮) ಎಂದು ಮುಂತಾಗಿರುವ ಸ್ಮೃತಿಯು ಇದಕ್ಕೆ ಪ್ರವಾಣವು.

**ವಿಪ್ರಾಣಾಂ ವಿನಯೋ ಹ್ಯೇಷ ಶಮಃ ಪ್ರಾಕೃತ ಉಚ್ಯತೇ |
ದಮಃ ಪ್ರಕೃತಿದಾಸ್ತತ್ಪಾದೇವಂ ವಿದ್ವಾ ಇಮಂ ವ್ರಜೇತ್ || ೮೬ ||**

೮೬. ಎಪ್ರರಿಗೆ ಇದೇ ವಿನಯವು. (ಇದೇ) ಸ್ವಾಭಾವಿಕವಾದ ಶಮವೆನಿಸುತ್ತದೆ. ಸ್ವಭಾವದಿಂದ ದಾಂತವಾಗಿರುವವರಿಂದ (ಇದೇ) ದಮವು. ಹೀಗೆಂದು ತಿಳಿದವನು ಶಮವನ್ನು ಹೊಂದುವನು.

(ಭಾಷ್ಯ)

೩೪೪. ವಿಪ್ರಾಣಾಂ ಬ್ರಾಹ್ಮಣಾನಾಂ ವಿನಯೋ ವಿನೀತತ್ವಮ್ ಸ್ವಾಭಾವಿಕಂ ಯದೇತತ್ ಆತ್ಮಸ್ವರೂಪೇಣ ಅವಸ್ಥಾನಮ್ ಏಷ ವಿನಯಃ | ಶಮೋಽಪಿ ಏಷ ಏವ ಪ್ರಾಕೃತಃ ಸ್ವಾಭಾವಿಕಃ ಅಕೃತಕಃ ಉಚ್ಯತೇ | ದಮೋಽಪಿ ಏಷ ಏವ | ಪ್ರಕೃತಿದಾಸ್ತತ್ಪಾದೇವಂ ಸ್ವಭಾವತಃ ಏವ ಚ ಉಪಶಾನ್ತರೂಪತ್ವಾತ್ ಬ್ರಹ್ಮಣಃ | ಏಷ ಯಥೋಕ್ತಂ ಸ್ವಭಾವೋಪಶಾನ್ತಂ ಬ್ರಹ್ಮ ವಿದ್ವಾನ್ ಶಮಮ್ ಉಪಶಾನ್ತಿಂ ಸ್ವಾಭಾವಿಕೇಂ ಬ್ರಹ್ಮಸ್ವರೂಪಾಂ ವ್ರಜೇತ್ | ಬ್ರಹ್ಮಸ್ವರೂಪೇಣ ಅವತಿಷ್ಠತೇ ಇತ್ಯರ್ಥಃ ||

(ಭಾಷ್ಯಾರ್ಥ)

ವಿಪ್ರರಿಗೆ ಬ್ರಾಹ್ಮಣರಿಗೆ (ಇದು) ವಿನಯವು ; ವಿನೀತವಾಗಿರುವದು ಸ್ವಾಭಾವಿಕವಾದ ಆತ್ಮಸ್ವರೂಪದಿಂದ ನೆಲೆನಿಲ್ಲುವದೆಂಬ ಇದೇ ವಿನಯವು. ಮತ್ತು ಇದೇ ಸ್ವಾಭಾವಿಕ

1. ಆತ್ಮಲಾಭಕ್ಕಿಂತ ಹೆಚ್ಚಿನ ಲಾಭವಿಲ್ಲ-ಎಂದು ಆಪಸ್ತಂಬ ಸ್ಮೃತಿ.
2. ಬೃ. ೪-೪-೧೨ನೆಯ ಮಂತ್ರಾರ್ಥದ ಸೂಚನೆಯೂ ಇಲ್ಲಿದೆ.

ವಿಕವಾದ ಕೃತಕವಲ್ಲದೆ ಶಮನೆನಿಸಿಕೊಂಡಿರುತ್ತದೆ. ಏಕೆಂದರೆ ಬ್ರಹ್ಮವು ಪ್ರಕೃತಿ ದಾಂತವಾಗಿರುತ್ತದೆ. ಸ್ವಭಾವದಿಂದಲೇ ಉಪಶಾಂತರೂಪವಾಗಿರುತ್ತದೆ. ಹೀಗೆ ಮೇಲೆ ಹೇಳಿದ ಸ್ವಭಾವದಿಂದ ಉಪಶಾಂತವಾಗಿರುವ ಬ್ರಹ್ಮವನ್ನು ಅರಿತುಕೊಂಡವನು ಶಮನನ್ನು ಸ್ವಾಭಾವಿಕವಾದ ಬ್ರಹ್ಮಸ್ವರೂಪವಾದ ಉಪಶಾಂತಿಯನ್ನು ಹೊಂದುವನು, ಬ್ರಹ್ಮಸ್ವರೂಪದಿಂದ ನೆಲೆನಿಲ್ಲುವನು? ಎಂದರ್ಥ.

ವೇದಾಂತವ್ಯಕ್ರಿಯೆ

(ಭಾಷ್ಯ)

೩೪೫. ಏನಮ್ ಅನ್ಯೋನ್ಯವಿರುದ್ಧತ್ವಾತ್ ಸಂಸಾರಕಾರಣಾನಿ ರಾಗದ್ವೇಷದೋಷಾಸ್ಪದಾನಿ ಪ್ರಾವಾದುಕಾನಾಂ ದರ್ಶನಾನಿ | ಅತಃ ಮಿಥ್ಯಾದರ್ಶನಾನಿ ತಾನಿ ಇತಿ ತದ್ವ್ಯಕ್ತಿಭಿರೇವ ದರ್ಶಯಿತ್ವಾ ಚತುಷ್ಕೋಟಿವರ್ಜಿತತ್ವಾತ್ ರಾಗಾದಿದೋಷಾನಾಸ್ವದಂ ಸ್ವಭಾವಶಾಂತಮ್ ಅದ್ವೈತದರ್ಶನಮೇವ ಸಮ್ಯಗ್ದರ್ಶನಮ್ ಇತ್ಯುಪಸಂಹೃತಮ್ | ಅಥ ಇದಾನೀಂ ಸ್ವಪ್ರಕ್ರಿಯಾಪ್ರದರ್ಶನಾರ್ಥಃ ಆರಮ್ಭಃ—

(ಭಾಷ್ಯಾರ್ಥ)

ಹೀಗೆ ಒಂದಕ್ಕೊಂದು ವಿರುದ್ಧವಾಗಿರುವುದರಿಂದ ಮಿಕ್ಕ ವಾದಿಗಳ ದರ್ಶನಗಳು ಸಂಸಾರಕ್ಕೆ ಕಾರಣವಾಗಿರುತ್ತವೆ. ರಾಗದ್ವೇಷಗಳೆಂಬ ದೋಷಗಳಿಗೆ ಎಡೆಯಾಗಿರುತ್ತವೆ. ಆದ್ದರಿಂದ ಅವು ತಪ್ಪು ದರ್ಶನಗಳು ಎಂದು ಅವರ ಯುಕ್ತಿಗಳಿಂದಲೇ ತೋರಿಸಿಕೊಟ್ಟು (ಇದಾನೆ, ಇಲ್ಲ-ಮುಂತಾದ) ನಾಲ್ಕುಕೋಟಿಗಳಿಲ್ಲದ್ದರಿಂದ ರಾಗಾದಿದೋಷಗಳಿಗೆ ಎಡೆಯಿಲ್ಲದ ಸ್ವಭಾವದಿಂದಲೇ ಶಾಂತವಾಗಿರುವ ಅದ್ವೈತದರ್ಶನವೇ ಸರಿಯಾದ ದರ್ಶನವು ಎಂದು ಉಪಸಂಹಾರಮಾಡಲಾಯಿತು. ಇನ್ನು ಈಗ ತಮ್ಮ ಪ್ರಕ್ರಿಯೆಯನ್ನು³ ತಿಳಿಸಿಕೊಡುವದಕ್ಕಾಗಿ (ಇದನ್ನು) ಆರಂಭಿಸುತ್ತದೆ:—

1. ಇಂದ್ರಿಯಗಳನ್ನೂ ಮನಸ್ಸನ್ನೂ ಬಿಗಿಹಿಡಿಯುವ ದಮವೂ ಶಮವೂ ಕೃತಕ, ನಿಶ್ಚಲವಾಗಿರುವದಿಲ್ಲ. ಜ್ಞಾನಿಯ ಸ್ವರೂಪವೇ ಆಗಿ ಸ್ವಾಭಾವಿಕವಾಗಿರುವ ಶಮದಮಗಳಿಗೆ ಚ್ಯುತಿಯೇ ಇಲ್ಲ.

2 ಬ್ರಹ್ಮಸ್ವರೂಪವನ್ನೇ ಶಮ ಮುಂತಾದ ಹೆಸರಿನಿಂದ ನಾವು ಕರೆದಿರುವುದು ಎಂದರ್ಥ. ಆತ್ಮಸ್ವರೂಪದಿಂದ ನೆಲೆನಿಲ್ಲುವವರೆಗೂ ಶಮಾದಿಗಳು ಯತ್ನಸಾಧ್ಯವಾಗಿರುವವು. ಹಾಗೆ ನೆಲೆನಿಂತಾಗ ಸ್ವಾಭಾವಿಕವಾಗಿ ಬಿಡುತ್ತವೆ ಎಂದು ಭಾವ.

3. ಅವಸ್ಥಾತ್ರಯವನ್ನು ಪರೀಕ್ಷಿಸಿ ಶುದ್ಧಚೈತನ್ಯರೂಪವನ್ನು ಗೊತ್ತಪಡಿಸುವದೇ ಸ್ವಪ್ರಕ್ರಿಯೆ. ಇದುವರೆಗೆ ಯುಕ್ತಿಯಿಂದ ಸಿದ್ಧವಾಗಿರುವದನ್ನು ಅವಸ್ಥಾತ್ರಯಪರೀಕ್ಷೆಯಿಂದ ಅನುಭವಾರೂಢವಾಗಿರುವದೂ ಉಪಕ್ರಮದಂತೆ ಉಪಸಂಹಾರಮೂಲ ಪ್ರಕರಣಕ್ಕೆ ಉಪನಿಷತ್ಸಂಬಂಧವನ್ನು ಸ್ಪಷ್ಟಗೊಳಿಸುವದೂ ಇದಕ್ಕೆ ಪ್ರಯೋಜನವು.

ಸವಸ್ತು ಸೋಪಲಮ್ಬಂ ಚ ದ್ವಯಂ ಲೌಕಿಕಮಿಷ್ಯತೇ |

ಅವಸ್ತು ಸೋಪಲಮ್ಬಂ ಚ ಶುದ್ಧಂ ಲೌಕಿಕಮಿಷ್ಯತೇ || ೮೭ ||

೮೭. ಸವಸ್ತುವೂ ಸೋಪಲಂಭವೂ ಆಗಿರುವ ದ್ವೈತವು ಲೌಕಿಕ ವೆನಿಸುವದು. ಅವಸ್ತುವೂ ಸೋಪಲಂಭವೂ ಆಗಿರುವದು ಶುದ್ಧಲೌಕಿಕ ವೆನಿಸುವದು.

(ಭಾಷ್ಯ)

೩೪೬. ಸವಸ್ತು ಸಂವೃತಿಸತಾ ವಸ್ತುನು ಸಹ ವರ್ತತೇ ಇತಿ ಸವಸ್ತು | ತಥಾ ಚ ಉಪಲಬ್ಧಿಃ ಉಪಲಮ್ಬಃ | ತೇನ ಸಹ ವರ್ತತೇ ಇತಿ ಸೋಪಲಮ್ಬಂ ಚ | ಶಾಸ್ತ್ರಾದಿಸರ್ವವ್ಯವಹಾರಾಸ್ವದಂ ಗ್ರಾಹ್ಯಗ್ರಾಹಣಲಕ್ಷಣಂ ದ್ವಯಂ ಲೌಕಿಕಮ್ ಲೋಕಾತ್ ಅನರ್ಪತಂ ಲೌಕಿಕಮ್, ಜಾಗರಿತಮ್ ಇತ್ಯೇತತ್ | ಏವಂಲಕ್ಷಣಂ ಜಾಗರಿತಮ್ ಇಷ್ಯತೇ ವೇದಾನ್ತೇಷು | ಅವಸ್ತು ಸಂವೃತೇರಪ್ಯಭಾವಾತ್ | ಸೋಪಲಮ್ಬಮ್ | ವಸ್ತುವತ್ ಉಪಲಮ್ಬನಮ್ ಉಪಲಮ್ಬಃ ಅಸತ್ಯಪಿ ವಸ್ತುನಿ | ತೇನ ಸಹ ವರ್ತತೇ ಇತಿ ಸೋಪಲಮ್ಬಂ ಚ ಶುದ್ಧಂ ಕೇವಲಂ ಪ್ರವಿವಿಕ್ತಂ¹ ಜಾಗರಿತಾತ್ ಸ್ಥೂಲಾತ್ ಲೌಕಿಕಂ ಸರ್ವಪ್ರಾಣಿಸಾಧಾರಣತ್ವಾತ್ ಇಷ್ಯತೇ ಸ್ವಪ್ನಃ ಇತ್ಯರ್ಥಃ ||

(ಭಾಷ್ಯಾರ್ಥ)

ಸವಸ್ತು ಸಂವೃತಿ (ವ್ಯವಹಾರ)ದಿಂದ ಸತ್ತಾಗಿರುವ ವಸ್ತುವಿಂದ ಕೂಡಿರುವದು. ಮತ್ತು ಉಪಲಮ್ಬವೆಂದರೆ ಅರಿಯುವದು ; ಅದರೊಡನೆ ಕೂಡಿರುವದು ಸೋಪಲಂಭವು. ಶಾಸ್ತ್ರವೇ ಮುಂತಾದ ಸರ್ವವ್ಯವಹಾರಕ್ಕೂ ಆಶ್ರಯವಾಗಿ³ ಗ್ರಾಹ್ಯಗ್ರಾಹಕರೂಪವಾಗಿರುವ² ದ್ವೈತವು ಲೌಕಿಕವು ಲೋಕವನ್ನು ಬಿಡದಿರುವದು, ಎಚ್ಚರವು (ಎನಿಸುವದು). ಈ ಲಕ್ಷಣವುಳ್ಳದ್ದೇ ಉಪನಿಷತ್ತುಗಳಲ್ಲಿ ಎಚ್ಚರವೆನಿಸಿ

1. "ಪ್ರವಿವಿಕ್ತಂ" ಎಂಬ ಪಾಠಕ್ಕಿಂತ ಇದೇ ಮೇಲು ; ಇದು ೪ನೆಯ ಮಂತ್ರಕ್ಕೂ ೧-೩-೮ನೆಯ ಕಾರಿಕೆಗಳಿಗೂ ಅನುಸಾರವಾಗಿರುತ್ತದೆ.

2. ಅವಿದ್ಯಾಕಲ್ಪಿತವ್ಯವಹಾರದಿಂದಲೇ ವಸ್ತುಗಳು ಎಚ್ಚರದಲ್ಲಿ ಕಾಣುವವು.

3. ಎಚ್ಚರವು ಸಮಸ್ತ ಲೌಕಿಕವೈದಿಕ ವ್ಯವಹಾರಗಳಿಗೂ ಆಶ್ರಯವಾಗಿರುತ್ತದೆ. ಅವೆಲ್ಲವೂ ಅಸಿದ್ಧವಿಷಯಗಳಾಗಿರುತ್ತವೆ. ೨-೩ನೆಯ ಕಾ. ಭಾ. ವನ್ನು ನೋಡಿ.

4. ಇದು ಸೋಪಲಮ್ಬ ಎಂಬುದರ ವಿವರವೇ.

ಸಿರುವದು. ಸಂವೃತಿ(ಯಿಂದ ಇರುವ ವಸ್ತುವೂ ಇಲ್ಲದ್ದರಿಂದ ವಸ್ತುವಿಲ್ಲದ್ದೂ ಸೋಪಲಂಭವೂ-ವಸ್ತುವಿಲ್ಲದಿದ್ದರೂ ವಸ್ತುವಿನಂತೆ ಕಾಣುವದು ಉಪಲಂಭವು; ಅದರೊಡನೆ ಇರುವದು ಸೋಪಲಂಭವು. (ಹೀಗೆ ವಸ್ತುವಿಲ್ಲದೆ ಸೋಪಲಂಭ ವಾಗಿರುವ ಅವಸ್ಥೆಯು) ಶುದ್ಧವಾದ ಒರಿಯದಾಗಿರುವ ಸ್ಥೂಲವಾದ ಎಚ್ಚರಕ್ಕಿಂತ ಸೂಕ್ಷ್ಮವಾಗಿರುವ ಲೌಕಿಕವು. ಎಲ್ಲಾ ಪ್ರಾಣಿಗಳಿಗೂ ಸಾಧಾರಣವಾಗಿರುವದರಿಂದ (ಶುದ್ಧ ಲೌಕಿಕವೆನಿಸಿರುವದು), ಸ್ವಪ್ನ(ವೆನಿಸುವದು) ಎಂದರ್ಥ.

ಅವಸ್ತುನುಪಲಂಘಂ ಚ ಲೋಕೋತ್ತರಮಿತಿ ಸ್ಮೃತಮ್ |

ಜ್ಞಾನಂ ಜ್ಞೇಯಂ ಚ ವಿಜ್ಞೇಯಂ ಸದಾ ಬುದ್ಧೈಃ ಪ್ರಕೀರ್ತಿತಮ್ ||

೮೮. ವಸ್ತುವಿಲ್ಲದೆ ಉಪಲಂಭವೂ ಇಲ್ಲದೆ ಇರುವದು ಲೋಕೋತ್ತರ ವೆನಿಸುವದು. (ಹೀಗೆ) ಜ್ಞಾನವೂ ಜ್ಞೇಯವೂ ವಿಜ್ಞೇಯವೂ ಯಾವಾಗಲೂ ಬುದ್ಧರಿಂದ ಹೇಳಲ್ಪಟ್ಟಿರುತ್ತದೆ.

(ಭಾಷ್ಯ)

೩೪೭. ಅವಸ್ತು ಅನುಪಲಂಘಂ ಚ ಗ್ರಾಹ್ಯಗ್ರಹಣವರ್ಜಿತಮ್ ಇತ್ಯೇತತ್ ಲೋಕೋತ್ತರಮ್ ಅತ ಏವ ಲೋಕಾತಿತಮ್ | ಗ್ರಾಹ್ಯಗ್ರಹಣವಿಷಯೋ ಹಿ ಲೋಕಃ | ತದಭಾವಾತ್ | ಸರ್ವಪ್ರವೃತ್ತಿಬೀಜಂ ಸುಷುಪ್ತಮ್ ಇತ್ಯೇತತ್ | ಏವಂ ಸ್ಮೃತಂ ಸೋಪಾಯಂ ಪರಮಾರ್ಥತತ್ತ್ವಮ್ | ಲೌಕಿಕಂ ಶುದ್ಧ ಲೌಕಿಕಂ

1. ಇದೂ ಸೋಪಲಂಭ ಎಂಬುದರ ವಿವರವೇ. ಇಂದ್ರಿಯಗಳಿಂದಾಗಿರುವ ನ್ಯವಹಾರ ವನ್ನೇ ಇಲ್ಲಿ ಸಂವೃತಿ ಎಂದು ಕರೆದಿದೆ. ಎಚ್ಚರದಲ್ಲಿ ಇಂದ್ರಿಯವಿಷಯವ್ಯವಹಾರವಿರುವ ದೆಂದೂ ಕನಸಿನಲ್ಲಿ ಬರಿಯ ಮನಸ್ಸು ಮಾತ್ರ ಇರುವದೆಂದೂ ಜನರು ಕಲ್ಪಿಸುವರಷ್ಟೆ. ಅದನ್ನನುಸರಿಸಿ ಇಲ್ಲಿ ಎಚ್ಚರಕನಸುಗಳ ವಿಭಾಗವನ್ನು ಹೇಳಿದೆ. ಆಯಾ ಅವಸ್ಥೆ ಇರುವಾಗ ಎರಡರಲ್ಲಿಯೂ ಒಳಗೆ ಮನಸ್ಸಿನ, ಹೊರಗೆ ಇಂದ್ರಿಯಗಳ, ಅರಿವಿನಿಂದ ವಿಷಯಾನುಭವ ವಾಗುವಂತೆ ತೋರುತ್ತಿರುವದು ಸಮಾನವೆಂಬುದನ್ನು ವೈತಫ್ಯದ ಳರಿಂದ ೧೫ರ ವರೆಗಿನ ಕಾರಿಕೆಗಳಲ್ಲಿ ಸ್ಪಷ್ಟಪಡಿಸಿದೆ.

2. ಈ ಪ್ರಕರಣದಲ್ಲಿ ಎಚ್ಚರಕನಸುಗಳ ಸ್ವರೂಪವನ್ನು ನಿರ್ಣಯಿಸುತ್ತದೆಯಾದ್ದ ರಿಂದ ಕನಸು ಸರ್ವಪ್ರಾಣಿಗಳಿಗೂ ಸಾಧಾರಣವಾಗಿದೆ ಎಂಬುದು ಹೊಂದುವದಿಲ್ಲ. ಆದ್ದ ರಿಂದ "ಲೋಕಪ್ರಸಿದ್ಧವಾಗಿದೆ" ಎಂದು ಈ ಮಾತಿಗೆ ಅರ್ಥವನ್ನು ವ್ಯಾಖ್ಯಾನಕಾರರು ಕಲ್ಪಿಸಿರುತ್ತಾರೆ. ಇಲ್ಲಿ "ಸರ್ವಪ್ರಾಣಿಸಾಧಾರಣತ್ವಾಭಾವಾತ್" ಎಂದೋ "ಸರ್ವಪ್ರಾಣಿಸಾಧಾರ ಣಾತ್" ಎಂದೋ ಪಾಠವಿರಬೇಕೆಂದು ತೋರುತ್ತದೆ. ಮೊದಲನೆಯ ಪಾಠಕ್ಕೆ ಎಲ್ಲಾ ಪ್ರಾಣಿಗಳಿಗೂ ಸಾಧಾರಣವಲ್ಲದಿರುವದರಿಂದ ಇದು ಶುದ್ಧಲೌಕಿಕವು, ಬರಿಯ ತನ್ನ ಮಟ್ಟಿಗೆ ಕಾಣುವ ಗ್ರಾಹ್ಯಗಾಹಕಲಕ್ಷಣಲೋಕವು ಎಂದು ಅರ್ಥ. ಎರಡನೆಯ ಪಾಠಕ್ಕೆ ಎಲ್ಲಾ ಪ್ರಾಣಿಗಳಿಗೂ ಸಾಧಾರಣವಾಗಿರುವ ಎಚ್ಚರಕ್ಕಿಂತ ಸೂಕ್ಷ್ಮವಾದದ್ದು ಎಂದು ಅರ್ಥ.

ನೋಕೋತ್ತರಂ ಚ ಕ್ರಮೇಣ ಯೇನ ಜ್ಞಾನೇನ ಜ್ಞಾಯತೇ ತತ್ ಜ್ಞಾನಮ್ |
 ಲಯಮ್ ಏತಾನ್ಯೇನ ತ್ರೀಣಿ | ಏತದ್ವೈತಿರೇಕೇಣ ಜ್ಞೇಯಾನುಪಪತ್ತೇಃ |
 ಸರ್ವಪ್ರಾವಾದುಕಲ್ಪಿತವಸ್ತುಸಃ ಅತ್ರೈವ ಅನ್ತರ್ಭಾವಾತ್ | ವಿಜ್ಞೇಯಂ ಪರ
 ಧರ್ಮಸತ್ಯಂ ತುರ್ಯಾಭ್ಯಮ್ | ಅದ್ವಯಮ್ ಅಜಮ್ ಆತ್ಮತತ್ತ್ವಮ್
 ತ್ಯರ್ಥಃ | ಸದಾ ಸರ್ವದಾ ಏತತ್^೨ ಲೌಕಿಕಾದಿವಿಜ್ಞೇಯಾನ್ತಂ ಬುದ್ಧಿಃ
 ಸಮಾರ್ಥದರ್ಶಿಭಿಃ ಬ್ರಹ್ಮವಿದ್ಭಿಃ ಪ್ರಕೀರ್ತಿತಮ್ ||

(ಭಾಷ್ಯಾರ್ಥ)

ವಸ್ತುವೂ ಇಲ್ಲದೆ ಉಪಲಂಭವೂ ಇಲ್ಲವೆ ಎಂದರೆ ಗ್ರಾಹ್ಯವಾಗಲಿ ಗ್ರಹಣ
 ವಾಗಲಿ (ಯಾನದೂ) ಇಲ್ಲದ್ದು ಎಂದರ್ಥ. ಆದ್ದರಿಂದಲೇ ಲೋಕವನ್ನು ಮೀರಿದ್ದು
 ಲ್ರಾಹ್ಯ, ಗ್ರಹಣ-ಇವುಗಳ ವಿಷಯವಾದದ್ದೇ ಅಲ್ಲವೆ, ಲೋಕ(ವೆನ್ನುವದು)?
 ವೆರಡೂ ಇಲ್ಲದ್ದರಿಂದ (ಇದು ಲೋಕೋತ್ತರವು), ಎಲ್ಲಾ ಪ್ರವೃತ್ತಿಗಳಿಗೂ
 ಕಾರಣವಾದ ಸುಷುಪ್ತಿಯು ಎಂದರ್ಥ. ಹೀಗೆ ಉಪಾಯಸಹಿತವಾದ ಸರಮಾರ್ಥ
 ತ್ವವು ಹೇಳಲ್ಪಟ್ಟಿತು.

ಲೌಕಿಕವೂ ಶುದ್ಧ ಲೌಕಿಕವೂ ಲೋಕೋತ್ತರವೂ ಕ್ರಮವಾಗಿ ಯಾವ ಜ್ಞಾನ
 ದಿಂದ ಅರಿಯಲ್ಪಡುವವೋ ಅದು ಜ್ಞಾನವು. ಈ ಮೂರೇ ಜ್ಞೇಯವು. ಏಕೆಂದರೆ

1. ಇದಾದಬಳಿಕ ಯತ್ ಎಂದು ಹೆಚ್ಚಾಗಿರುವ ವಾ|| ಪಾಠವು ಅನನಶ್ಯ.
2. “ ಸರ್ವದೈವ ತತ್ ” ವಾ||
3. ಗ್ರಾಹ್ಯ (ಅರಿಯಲ್ಪಡುವ ವಸ್ತು) ಗ್ರಹಣ (ಅರಿಯುವದು) ಎಂಬ ವಿಭಾಗ
 ಕ್ಷದ್ದರಿಂದಲೇ ಎಂದರ್ಥ. ಇಲ್ಲಿ ಗ್ರಹಣವೆಂದರೆ ಬಿಡಿಯುವು.
4. ವಿಷಯಗಳನ್ನು ಅರಿಯುವದೇ ಅವುಗಳನ್ನು ಅನುಭವಿಸುವವೆಂಬ ಲೋಕವು.
5. ಎಚ್ಚರಕನಸುಗಳಲ್ಲಿ ಕಾಣುವ ಪ್ರವೃತ್ತಿಗಳಿಗೆ ಕಾರಣವೆಂದು ತೋರುವ
 ವಸ್ಥಿಯೇ ಸುಷುಪ್ತಿ. “ ಪ್ರಾಜ್ಞಾನು ಕಾರಣಬದ್ಧನು ” ಎಂದು ಆಗಮದ ಕಾ. ಗಂರಲ್ಲಿ
 ಲೇಖದ ಅಭಿಪ್ರಾಯವಿದು.
6. ಅವಸ್ಥಾತ್ರಯದಲ್ಲಿಯೇ ಉಪಾಯವೂ ಆದರಿಂದ ಅರಿತುಕೊಳ್ಳಬೇಕಾದ
 ಸಮಾರ್ಥತತ್ತ್ವವೂ ಅಡಕವಾಗಿರುತ್ತದೆ ಎಂದು ಭಾವ.
7. ಇಲ್ಲಿ ಅರಿಯುವ ಕ್ರಮವನ್ನು ಹೇಳಿದೆಯೇ ಹೊರತು ಅವಸ್ಥೆಗಳು ಕ್ರಮವಾಗಿ
 ಂದಾಗುತ್ತಲೊಂದು ಆಗುವವು ಎಂಬ ಅಭಿಪ್ರಾಯವೇನೂ ಇರುವದಿಲ್ಲ. ಎಚ್ಚರ
 ನಸು-ಎಂಬ ಅವಸ್ಥೆಗಳಲ್ಲಿಯೇ ಕಾಲವು ತೋರುತ್ತಿರುವದು. ಆದ್ದರಿಂದ ಅವಸ್ಥೆಗಳಿಗೆ
 ಲಕೃತವಾದ ಸಂಬಂಧವೇನೂ ಇರುವದಿಲ್ಲ.

ಸರ್ವವಾದಿಗಳು ಕಲ್ಪಿಸಿರುವ ವಸ್ತುಗಳೂ ಇವುಗಳಲ್ಲಿಯೇ ಅಡಕವಾಗಿರುವದರಿಂದ ಇವನ್ನು ಬಿಟ್ಟರೆ ಬೇರೆಯ ಅರಿಯತಕ್ಕ (ಪದಾರ್ಥವೇ ಇರುವದಿಲ್ಲ). ವಿಜ್ಞೇಯ ಎಂದರೆ ತುರ್ಯ (ನಾಲ್ಕನೆಯದು) ಎಂಬ ಹೆಸರಿನ ಪರಮಾರ್ಥಸತ್ಯವು² ತನಗಿರದ ನೆಯದಿಲ್ಲದ ಹುಟ್ಟಿಲ್ಲದ ಆತ್ಮತತ್ವವು ಎಂದರ್ಥ. ಯಾವಾಗಲೂ ನಿತ್ಯವೂ, ಈ ಲೌಕಿಕವೇ ಮುಂತಾದ ವಿಜ್ಞೇಯದವರೆಗೆ (ನಾವು ಹೇಳಿರುವ) ಇದನ್ನು ಬುದ್ಧರು ಪರಮಾರ್ಥವನ್ನು ಕಂಡುಕೊಂಡಿರುವ ಬ್ರಹ್ಮಜ್ಞಾನಿಗಳು ಹೇಳಿರುತ್ತಾರೆ.

ಆತ್ಮನು ಅವಸ್ಥಾರಹಿತನು

**ಜ್ಞಾನೇ ಚ ತ್ರಿವಿಧೇ ಜ್ಞೇಯೇ ಕ್ರಮೇಣ ವಿದಿತೇ ಸ್ವಯಮ್ ||
ಸರ್ವಜ್ಞತಾ ಹಿ ಸರ್ವತ್ರ ಭವತೀಹ ಮಹಾಧಿಯಃ || ೮೯ ||**

೮೯. ಜ್ಞಾನವನ್ನೂ ಮೂರು ವಿಧವಾದ ಜ್ಞೇಯವನ್ನೂ ಕ್ರಮವಾಗಿ ಅರಿತುಕೊಂಡರೆ ತಾನೇ (ಅಂಥ) ಮಹಾಬುದ್ಧಿವಂತನಿಗೆ ಎಲ್ಲೆಲ್ಲಿಯೂ ಸರ್ವಜ್ಞತ್ವವು ಇಲ್ಲಿ ಉಂಟಾಗಿರುವದು.

(ಭಾಷ್ಯ)

೨೪೮. ಜ್ಞಾನೇ ಚ ಲೌಕಿಕಾದಿವಿಷಯೇ ಜ್ಞೇಯೇ ಚ ಲೌಕಿಕಾದಾ ತ್ರಿವಿಧೇ ಪೂರ್ವಂ ಲೌಕಿಕಂ ಸ್ಥೂಲಮ್, ತದಭಾವೇನ ಪಶ್ಚಾತ್ ಶುದ್ಧಂ ಲೌಕಿಕಮ್, ತದಭಾವೇನ ಲೋಕೋತ್ತರಮ್ ಇತಿ ಏವಂ ಕ್ರಮೇಣಸ್ಥಾನತ್ರಯಾಭಾವೇನ ಪರಮಾರ್ಥಸತ್ಯೇ ತುರ್ಯೇ ಆದ್ವಯೇ ಅಜೇ ಅಭಯೇ ವಿದಿತೇ ಸ್ವಯಮೇವ ಆತ್ಮಸ್ವರೂಪಮೇವ | ಸರ್ವಜ್ಞತಾ ಸರ್ವಶ್ಚ ಅಸೌ ಜ್ಞಶ್ಚ ಸರ್ವಜ್ಞಃ | ತದ್ಭಾವಃ ಸರ್ವಜ್ಞತಾ | ಇಹ ಅಸ್ಮಿನ್ ಲೋಕೇ ಭವತಿ ಮಹಾಧಿಯಃ ಮಹಾಬುದ್ಧೀಃ | ಸರ್ವಲೋಕಾತಿಶಯವಸ್ತುವಿಷಯಬುದ್ಧಿತ್ವಾತ್ ಏವಂವಿದಃ | ಸರ್ವತ್ರ ಸರ್ವದಾ ಭವತಿ | ಸಕೃದ್ವಿದಿತೇ ಸ್ವರೂಪೇ ವ್ಯಭಿಚಾರಾಭಾವಾತ್ ಇತ್ಯರ್ಥಃ | ನ ಹಿ ಪರಮಾರ್ಥವಿದಃ ಜ್ಞಾನೋದ್ಭವಾಭಿಭವೌ ಸ್ತಃ, ಯಥಾ ಅಸ್ಯೇಷಾಂ ಪ್ರಾನ್ವಾದುಕಾನಾಮ್ ||

1. ವೈಶೇಷಿಕರು ಕಲ್ಪಿಸಿರುವ ಸಪ್ತಪದಾರ್ಥಗಳು, ಸಾಂಖ್ಯರು ಕಲ್ಪಿಸಿರುವ ಇಪ್ಪತ್ತು ನಾಲ್ಕು ತತ್ತ್ವಗಳು. ಮುಂತಾದವುಗಳೆಲ್ಲವೂ ಅವಸ್ಥಾತ್ರಯದಲ್ಲಿಯೇ ಅಡಕವಾಗಿರುವವೆಂದು ಭಾವ.
2. ಮೂರು ಅವಸ್ಥೆಗಳೂ ವ್ಯಾವಹಾರಿಕಸತ್ಯವೆಂದು ಭಾವ. ೭ನೆಯ ಮಂತ್ರದ ಭಾಷ್ಯವನ್ನು ಆದರಲ್ಲಿಯೂ ಭಾ. ಭಾ. ೩೭ ನ್ನು ನೋಡಿ.
3. ಇದರ ಮುಂದೆ “ ಜ್ಞಾನಿನಃ ” ಎಂದು ವಾ|| ಅ||

(ಭಾಷ್ಯಾರ್ಥ)

ಲೌಕಿಕವೇ ಮುಂತಾದವುಗಳ ವಿಷಯವಾದ ಜ್ಞಾನ ; ಲೌಕಿಕವೇ ಮುಂತಾದ ಮೂರುಬಗೆಯ ಜ್ಞೇಯ (ಇವನ್ನು) ನೋಡಲು ಸ್ಥೂಲವಾದ ಲೌಕಿಕವು, ಅನೇಕಿ ಅದು ಇಲ್ಲದೆ ಇರುವದರಿಂದ¹ ಶುದ್ಧಲೌಕಿಕವು ಅದೂ ಇಲ್ಲದ್ದರಿಂದ² ಲೋಕೋತ್ತರವು-ಈ ಕ್ರಮದಲ್ಲಿ³ ಮೂರು ಅವಸ್ಥೆಗಳೂ ಇಲ್ಲವಾಗಲು⁴ ಪರಮಾರ್ಥಸತ್ಯವಾದ ತನಗೆರಡನೆಯದಿಲ್ಲದ, ಹುಟ್ಟಿಲ್ಲದ, ಅಂಜಿಕೆಯಿಲ್ಲದ ತುರ್ಯವನ್ನು ಅರಿತುಕೊಂಡರೆ, ತಾನೇ (ಅದಾಗಿರುವನು), ಅತ್ಮ ಸ್ವರೂಪವೇ (ಆಗಿರುವನು)⁵.

(ಅಂಥ) ಮಹಾಧೀಮಂತನಿಗೆ-ಹೀಗೆ ಅರಿತುಕೊಂಡವನು ಲೋಕದಲ್ಲಿ ಎಲ್ಲಕ್ಕೂ ಮೇಲೆನಿಸುವ ವಸ್ತುವಿನ ವಿಷಯವಾದ ಬುದ್ಧಿಯುಂಟಾಗಿರುವದರಿಂದ (ಮಹಾಧೀಮಂತನು)-(ಇಂಥ) ಮಹಾಬುದ್ಧಿವಂತನಿಗೆ, ಸರ್ವಜ್ಞತೆಯು-ಸರ್ವವೂ (ಆಗಿ) ಅವನು ಜ್ಞಾನೂ ಆಗಿರುವದರಿಂದ ಸರ್ವಜ್ಞನು ; ಅವನ ಭಾವವಾದ ಸರ್ವಜ್ಞತೆಯು-ಇಲ್ಲಿ ಈ ಲೋಕದಲ್ಲಿ ಎಲ್ಲೆಲ್ಲಿಯೂ ಎಂದರೆ ಯಾವಾಗಲೂ ಇದ್ದುಕೊಂಡಿರುತ್ತದೆ. ಏಕೆಂದರೆ ಒಂದುಸಲ ಸ್ವರೂಪವನ್ನು ಅರಿತುಕೊಂಡರೆ (ಅದು ಮತ್ತೆ) ಬೇರ್ಪಡುವದಿಲ್ಲ ಎಂದರ್ಥ. ಮಿಕ್ಕವಾದಿಗಳ ಮತದಲ್ಲಿ (ಜ್ಞಾನವು ಹುಟ್ಟುತ್ತಲೂ ನಾಶವಾಗುತ್ತಲೂ) ಇರುವಂತೆ ಪರಮಾರ್ಥವನ್ನು ಬಲ್ಲವನ (ದೃಷ್ಟಿಯಲ್ಲಿ) ಜ್ಞಾನಕ್ಕೆ ಹುಟ್ಟುಹೊಂದುಗಳು ಇರುವದಿಲ್ಲವಷ್ಟೆ⁶.

1. ಕನಸಿನಲ್ಲಿ ಲಯವಾಗುವದರಿಂದ, ಈ ಲಯಕ್ರಮವನ್ನು ವೈತಥ್ಯಪ್ರಕರಣದಲ್ಲಿ ವಿಸ್ತರಿಸಿದೆ.
2. ತನ್ನಿಂದ್ರಿಯಲ್ಲಿ ಎರಡನೆಯ ವಸ್ತುವನ್ನು ನೋಡುವ ಕನಸೂ ಇಲ್ಲದ್ದರಿಂದ.
3. ಇಲ್ಲಿಯೂ ಅರಿಯುವ ಕ್ರಮವನ್ನೇ ಹೇಳಿದೆ ; ಅವಸ್ಥೆಗಳ ಅನುಕ್ರಮವನ್ನೆಲ್ಲ ಎಂದರ್ಥ.
4. ತುರೀಯವನ್ನು 'ಪಾದ' ಎಂದು ಕರೆದಿರುವದು ಹೇಗೆಂಬುದನ್ನು ವಿವರಿಸುವ ಭಾ. ಭಾ. ೯ ನ್ನು ನೋಡಿ.
5. ಅದಕ್ಕಿಂತ ಬೇರೆಯಾಗಿರುವ ಜ್ಞಾತೃವಾಗಿ ಅರಿಯುವದಿಲ್ಲ. ತುರೀಯರೂಪವನ್ನು ಹೊಸದಾಗಿ ಹೊಂದುವದೂ ಇಲ್ಲ. ನಾನು ಯಾವಾಗಲೂ ನಿರ್ವಿಶೇಷವಾದ ತುರೀಯನು ಎಂಬುದೇ ಜ್ಞಾನದ ಸ್ವರೂಪವು-ಎಂದು ಭಾವ.
6. ಏಕೆಂದರೆ ಈ ಜ್ಞಾನವು ಮಿಕ್ಕವಾದಿಗಳು ಹೇಳುವ ವೃತ್ತಿರೂಪಜ್ಞಾನವಲ್ಲ ; ಸ್ವರೂಪಜ್ಞಾನವು.

(ಭಾಷ್ಯ)

೩೪೯. ಲೌಕಿಕಾದೀನಾಂ ಕ್ರಮೇಣ ಜ್ಞೇಯತ್ವೇನ ನಿರ್ದೇಶಾತ್ ಅಸ್ತಿತ್ವಾ ಶಬ್ದಾ ಪರಮಾರ್ಥತೋ ನಾಭೂತ್ ಇತ್ಯಾಹ :—

(ಭಾಷ್ಯಾರ್ಥ)

ಲೌಕಿಕವೇ ಮುಂತಾದವುಗಳನ್ನು ಕ್ರಮಕ್ರಮವಾಗಿ ತಿಳಿಯಬೇಕೆಂದು ಹೇಳಿರುವುದರಿಂದ (ಅವು) ನಿಜವಾಗಿಯೂ ಇರುವವು ಎಂಬ ಶಂಕೆಯು ಉಂಟಾಗದೆ ಇರಲೆಂದು (ಹೀಗೆಂದು) ಹೇಳಿರುತ್ತಾರೆ :—

ಹೇಯಜ್ಞೇಯಾಪ್ಯಪಾಕ್ಯಾನಿ ವಿಜ್ಞೇಯಾನ್ಯಗ್ರಯಾಣತಃ |
ತೇಷಾನ್ಯನ್ಯತ್ರ ವಿಜ್ಞೇಯಾದುಪಲಂಘಿಸ್ತಿಸ್ತು ಸ್ಮೃತಃ || ೯೦ ||

೯೦. ಹೇಯ, ಜ್ಞೇಯ, ಅಪ್ಯ, ಪಾಕ್ಯ-(ಇವು)ಗಳನ್ನು ಅಗ್ರಯಾಣ ವಾಗಿ ಚೆನ್ನಾಗಿ ತಿಳಿದುಕೊಳ್ಳಬೇಕು. ಅವುಗಳಲ್ಲಿ ವಿಜ್ಞೇಯವನ್ನು ಬಿಟ್ಟು ಮಿಕ್ಕವುಗಳಲ್ಲಿ ಉಪಲಂಘಿಸು (ಇರುವದೆ)ನ್ನವರು.

(ಭಾಷ್ಯ)

೩೫೦. ಹೇಯಾನಿ ಚ ಲೌಕಿಕಾದೀನಿ ತ್ರೀಣಿ ಜಾಗರಿತಸ್ವಪ್ನಸುಷುಪ್ತಾನಿ ಆತ್ಮನಿ ಅಸತ್ತೇನ ರಜ್ವಾಂ ಸರ್ಪಘತ್ ಹಾತವ್ಯಾನಿ ಇತ್ಯರ್ಥಃ | ಜ್ಞೇಯಮ್ ಇಹ ಚತುಷ್ಕೋಟಿವರ್ಜಿತಂ ಪರಮಾರ್ಥತತ್ತ್ವಮ್ | ಆಪ್ಯಾನಿ ಅಪ್ತವ್ಯಾನಿ ತ್ಯಕ್ತ ಬಾಹ್ಯೈಷಣಾತ್ರಯೇಣ ಭಿಕ್ಷುಣಾ ಸಾಣ್ಡಿತೈಶ್ಚಾಲ್ಯಮಾನಾಖ್ಯಾನಿ ಸಾಧನಾನಿ | ಪಾಕ್ಯಾನಿ ರಾಗದ್ವೇಷಮೋಹಾದಯೋ ದೋಷಾಃ ಕಷಾಯಾಖ್ಯಾನಿ ಪಕ್ತವ್ಯಾನಿ | ಸರ್ವಾಣಿ ಏತಾನಿ ಹೇಯಜ್ಞೇಯಾಪ್ಯಪಾಕ್ಯಾನಿ ವಿಜ್ಞೇಯಾನಿ ಭಿಕ್ಷುಣಾ ಉಪಾಯ ತ್ವೇನ ಇತ್ಯರ್ಥಃ | ಅಗ್ರಯಾಣತಃ ಪ್ರಥಮತಃ | ತೇಷಾಂ ಹೇಯಾದೀನಾಮ್ ಅನ್ಯತ್ರ ವಿಜ್ಞೇಯಾತ್ ಪರಮಾರ್ಥಸತ್ಯಂ ವಿಜ್ಞೇಯಂ ಬ್ರಹ್ಮ ಏಕಂ ವರ್ಜಯಿತ್ವಾ ಉಪಲಂಘನಮ್ ಉಪಲಂಘಿಃ ಅವಿದ್ಯಾಕಲ್ಪನಾವಾತ್ರಮ್ | ಹೇಯಾಪ್ಯ ಪಾಕ್ಯೇಷು ತ್ರಿಷ್ಪಸಿ ಸ್ಮೃತಃ ಬ್ರಹ್ಮವಿಧಿಃ | ನ ಪರಮಾರ್ಥಸತ್ಯತಾ ತ್ರಯಾಣಾಮ್ ಇತ್ಯರ್ಥಃ ||

(ಭಾಷ್ಯಾರ್ಥ)

ಹೇಯಗಳು ಎಂದರೆ ಲೌಕಿಕವೇ ಮುಂತಾದ ಮೂರು, ಎಚ್ಚರಕನಸು ನಿದ್ರೆಗಳು; ಹಗ್ಗದಲ್ಲಿ ಹಾವು ಹೇಗೆ ಇಲ್ಲವೋ ಹಾಗೆ (ಇವು) ಆತ್ಮನಲ್ಲಿ ಇಲ್ಲದವು

ಗಳೆಂದು ಬಿಡತಕ್ಕವುಗಳು^೧ ಎಂದರ್ಥ. ಜ್ಞೇಯವು ಎಂದರೆ ಇಲ್ಲಿ ನಾಲ್ಕುಕೋಟಿ ಗಳೂ^೨ ಇಲ್ಲದ ಪರಮಾರ್ಥತತ್ವವು. ಆಪ್ಯಗಳು ಎಂದರೆ ಹೊರಗಿನ ಏಷಣಾ ತ್ರಯವನ್ನು^೩ ಬಿಟ್ಟಿರುವ ಭಿಕ್ಷುವು ಪದೆಯದೇಕಾಗಿರುವ ಪಾಂಡಿತ್ಯ, ಬಾಲ್ಯ, ಮೌನ^೪,-ಎಂಬ ಸಾಧನಗಳು. ಸಾಕ್ಯಗಳು ಎಂದರೆ ಪಕ್ವಗೊಳಿಸಿಕೊಳ್ಳಬೇಕಾದ ಕಷಾಯವೆಂಬ^೫ ಹೆಸರಿನ ರಾಗ, ರ್ವೇಷ, ಮೋಹ-ಮುಂತಾದ ದೋಷಗಳು. ಈ ಹೇಯಜ್ಞೇಯಾಪ್ಯಸಾಕ್ಯಗಳೆಂಬವೆಲ್ಲವನ್ನೂ ಭಿಕ್ಷುವಾದನನು (ಪರಮಾರ್ಥಕ್ಕೆ) ಉಪಾಯವೆಂದು ತಿಳಿದುಕೊಳ್ಳಬೇಕು ಎಂದರ್ಥ. ಅಗ್ರಯಾಣವಾಗಿ ಎಂದರೆ ಮೊದಲನೆಯ (ದಾರಿಯಾಗಿ^೬) ತಿಳಿದುಕೊಳ್ಳಬೇಕು. ಈ ಹೇಯವೇ ಮುಂತಾದವು ಗಳಲ್ಲಿ ವಿಜ್ಞೇಯವನ್ನು ಬಿಟ್ಟು ಎಂದರೆ ಪರಮಾರ್ಥಸತ್ಯವಾದ ಬ್ರಹ್ಮವೊಂದನ್ನು ಬಿಟ್ಟು ಮಿಕ್ಕವುಗಳಲ್ಲಿ, ಹೇಯ, ಆಪ್ಯ, ಸಾಕ್ಯ-ಈ ಮೂರರಲ್ಲಿಯೂ ಉಪಲಂಭವು ಎಂದರೆ ಅರಿವು, ಬರಿಯ ಅವಿದ್ಯಾಕಲ್ಪನೆಯೇ^೭ ಎಂದು ಬ್ರಹ್ಮಜ್ಞಾನಿಗಳು ಹೇಳುವರು. (ಇವು) ಮೂರೂ ಪರಮಾರ್ಥಸತ್ಯವಲ್ಲ ಎಂದರ್ಥ.

1. ಆತ್ಮನಲ್ಲಿ ತೋರುವವಾದರೂ ಅಪಕ್ಷಿಗಳು ತಮ್ಮ ಸ್ವರೂಪದಿಂದ ಪರಮಾರ್ಥವಲ್ಲ.

2. ೪-೮೨ ರಲ್ಲಿ ಹೇಳಿರುವ ಇದಾನೆ, ಇಲ್ಲ-ಮುಂತಾದ ಅವಿದ್ಯಾಕಲ್ಪನೆಗಳು.

3. ಪುತ್ರೈಷಣಾ, ವಿತ್ರೈಷಣಾ, ಲೋಕೈಷಣಾ ಎಂಬ ಮೂರು ಬಯಕೆಗಳು. ಬೃ. ೩-೫-೧.

4. ಪಾಂಡಿತ್ಯವೆಂದರೆ ಆಚಾರ್ಯರಿಂದಲೂ ಶಾಸ್ತ್ರದಿಂದಲೂ ಆತ್ಮಜ್ಞಾನವನ್ನು ಪಡೆಯುವಿಕೆ; ಬಾಲ್ಯವೆಂದರೆ ವಿಷಯದೃಷ್ಟಿಯನ್ನು ತೊಲಗಿಸುವ ಜ್ಞಾನಬಲವನ್ನುಳ್ಳವನಾಗಿರುವಿಕೆ, ಮೌನವೆಂದರೆ ಅನಾತ್ಮತ್ವತತ್ವಯುತವನ್ನು ತೊಲಗಿಸಿಕೊಂಡದ್ದರ ಫಲವಾಗಿ ಉಂಟಾಗುವ ಆತ್ಮಾನುಸಂಘಾನವು ಬೃ. ಭಾ. ೩-೫-೧ ನ್ನು ನೋಡಿ. ಪಾಂಡಿತ್ಯಬಾಲ್ಯ ಮೌನಗಳು ಜ್ಞಾನಿಯಾದ ಸಂನ್ಯಾಸಿಗೆ ವಿಧಿಸಿರುವ ಸಾಧನಗಳೆಂದು ಸೂ. ಭಾ. ೩-೪-೪೨ ರಲ್ಲಿ ಹೇಳಿದೆ. ಇವು ಶ್ರವಣಮನನನಿದಿಧ್ಯಾಸನಗಳೆಂದು ಅ|| ಟೀಕೆ.

5. ಕಷಾಯವು ಕರ್ಮದಿಂದ ಪಕ್ವವಾದರೆ ಜ್ಞಾನವುಂಟಾಗುತ್ತದೆ-ಎಂದು ಭಾರತಾದಿ ಸ್ಮೃತಿವಾಕ್ಯಗಳಿವೆ.

6. ಮೊದಲು ಇವನ್ನು ಸಾಧನವಾಗಿ ಸ್ವೀಕರಿಸಿ ಜ್ಞಾನವನ್ನು ಸಂಪಾದಿಸಿಕೊಂಡು ಇವು ಪರಮಾರ್ಥವಲ್ಲವೆಂದು ನಿಶ್ಚಯಿಸಬೇಕು-ಎಂದರ್ಥ.

7. ಉಪೇಯವಾದ ವಿಜ್ಞೇಯದಂತೆ ಇವು ಪರಮಾರ್ಥವಲ್ಲ ಎಂದರ್ಥ ೩-೨೬ನೆಯ ಕಾರಿಕೆಯನ್ನು ನೋಡಿ.

ಉಪಸಂಹಾರ

ಪ್ರಕೃತ್ಯಾಕಾಶವಜ್ಞೇಯಾಃ ಸರ್ವೇ ಧರ್ಮಾ ಅನಾದಯಃ |
ವಿದ್ಯತೇ ನ ಹಿ ನಾನಾತ್ವಂ ತೇಷಾಂ ಕ್ವಚನ ಕಿಂಚನ || ೯೦ ||

೯೦. ಎಲ್ಲಾ ಧರ್ಮರೂ ಪ್ರಕೃತಿಯಿಂದ ಆಕಾಶದಂತೆ (ಇರುವ ರೆಂದೂ) ಆದಿಯಿಲ್ಲದವರೆಂದೂ ಅರಿಯಬೇಕು. ಅವರುಗಳಿಗೆ ನಾನಾತ್ವ ವೆಂಬುದು ಎಲ್ಲಿಯೂ ಒಂದಿಷ್ಟೂ ಇರುವದೇ ಇಲ್ಲ.

(ಭಾಷ್ಯ)

೩೫೧. ಪರಮಾರ್ಥತಸ್ತು ಪ್ರಕೃತ್ಯಾ ಸ್ವಭಾವತಃ ಆಕಾಶವತ್ ಆಕಾಶ ತುಲ್ಯಾಃ ಸೂಕ್ಷ್ಮನಿರಂಜನಸರ್ವಗತತ್ವೈಃ ಸರ್ವೇ ಧರ್ಮಾಃ ಆತ್ಮಾನಃ ಜ್ಞೇಯಾಃ ಮುಮುಕ್ಷುಭಿಃ ಅನಾದಯಃ ಸಿತ್ಯಾಃ | ಬಹುವಚನಕೃತಭೇದಾಶಚ್ಛಾಂ ನಿರಾ ಕುರ್ವನ್ ಆಹ-ಕ್ಷಚನ ಕಿಂಚನ ಕಿಂಚಿತ್ ಅಣುಮಾತ್ರಮಪಿ ತೇಷಾಂ ನ ವಿದ್ಯತೇ ನಾನಾತ್ವಮ್ ಇತಿ ||

(ಭಾಷ್ಯಾರ್ಥ)

ನಿಜವಾಗಿ ನೋಡಿದರೋ ಎಲ್ಲಾ ಧರ್ಮರೂ ಆತ್ಮರೂ ಪ್ರಕೃತಿಯಿಂ ವ ಸ್ವಭಾವದಿಂದ ಆಕಾಶದಂತೆ ಸೂಕ್ಷ್ಮವಾಗಿರುವುದು, (ಮತ್ತೊಂದರ) ಅಂಟಿಲ್ಲದೆ ಇರುವುದು, ಎಲ್ಲಿಲ್ಲಿಯೂ ವ್ಯಾಪಿಸಿರುವುದು-(ಈ ಸಾಮಾನ್ಯ ಧರ್ಮಗಳಿಂದ) ಆಕಾಶಸಮಾನರಾಗಿರುವರು^೩. ಆದಿಯಿಲ್ಲದವರು, ನಿತ್ಯರು ಎಂದು ಮುಮುಕ್ಷುಗಳು ಅರಿಯಬೇಕು. ('ಧರ್ಮರು') ಎಂದು ಬಹುವಚನವನ್ನು (ಹೇಳಿದ್ದರಿಂದ) ಆಗುವ (ಆತ್ಮನಲ್ಲಿ) ಭೇದವುಂಟೆಂಬ ಶಂಕೆಯನ್ನು ತೋಲಿಸುವದಕ್ಕಾಗಿ "ಅವರುಗಳಿಗೆ

1. ಇದರ ಮುಂದೆ "ಕ್ಷಚಿದಪಿ" ಎಂದು ಹೆಚ್ಚಾಗಿ ವಾ|| ಅ||

2. ಉಪಾಧಿನಿಮಿತ್ತದಿಂದ ಸಂಸಾರಿಗಳಾಗಿ ತೋರಿದರೂ ಸ್ವರೂಪದಿಂದ ಬ್ರಹ್ಮವೇ ಆಗಿರುತ್ತಾರೆ.

3. "ಆಕಾಶದಂತೆ ಸರ್ವಗತನೂ ನಿತ್ಯನೂ ಆಗಿರುವನು" ಎಂಬ ಶ್ರುತಿಯ ಸೂಚನೆ. ಆಕಾಶವನ್ನು ಕೂಡ ವ್ಯಾಪಿಸಿರುವ ಆತ್ಮನನ್ನು ಆಕಾಶಕ್ಕೆ ಹೋಲಿಸಿರುವುದು. "ಸೂರ್ಯನು ಬಾಣದಂತೆ ವೇಗವಾಗಿ ಹೋಗುತ್ತಾನೆ" ಎಂಬಂತೆ ಲೋಕಸಿದ್ಧ ದೃಷ್ಟಾಂತ ವನ್ನವಲಂಬಿಸಿ ಎಂದು ತಿಳಿಯಬೇಕು. ಗೀ. ಭಾ. ೨-೧೭ (ಭಾ. ಭಾ. ೨೬).

ಎಲ್ಲಿಯೂ ಒಂದಿಷ್ಟೂ¹ ಅಣುವಾತ್ರವೂ ನಾನಾತ್ವವೆಂಬುದು ಇರುವದೇ ಇಲ್ಲ” ಎಂದು ಹೇಳಿರುತ್ತಾರೆ.

(ಭಾಷ್ಯ)

೩೫೨. ಜ್ಞೇಯತಾ ಪಿ ಧರ್ಮಾಣಾಂ ಸಂವೃತ್ತೈವ ನ ಪರಮಾರ್ಥತಃ ಇತ್ಯಾದಿ—

(ಭಾಷ್ಯಾರ್ಥ)

ಧರ್ಮಾದಿಗಳನ್ನು ಅರಿಯಬೇಕೆನ್ನುವದೂ ಸಂವೃತ್ತಿಯಿಂದಲೇ, ಪರಮಾರ್ಥದಿಂದಲ್ಲ—ಎಂದು (ಈಗ) ಹೇಳುತ್ತಾರೆ:—

**ಆದಿಬುದ್ಧಾಃ ಪ್ರಕೃತ್ಯೈವ ಸರ್ವೇ ಧರ್ಮಾಃ ಸುನಿಶ್ಚಿತಾಃ |
ಯಸ್ಯೈವಂ ಭವತಿ ಕ್ಷಾಂತಿಃ ಸೋಽನ್ಯತತ್ವಾಯ ಕಲ್ಪತೇ || ೯೨ ||**

೯೨. ಎಲ್ಲಾ ಧರ್ಮರೂ ಪ್ರಕೃತಿಯಿಂದಲೇ ಆದಿಬುದ್ಧರು ಎಂದು ಸುನಿಶ್ಚಿತರಾಗಿರುವರು. ಯಾವನಿಗೆ ಹೀಗೆ ಕ್ಷಾಂತಿಯಿರುವದೋ ಅವನು ಅನ್ಯತತ್ವಕ್ಕೆ ತಕ್ಕವನಾಗುವನು.

(ಭಾಷ್ಯ)

೩೫೩. ಯಸ್ಮಾತ್ ಆದೌ ಬುದ್ಧಾಃ ಆದಿಬುದ್ಧಾಃ ಪ್ರಕೃತ್ಯೈವ ಸ್ವಭಾವತಃ ಏವ ಯಥಾ ನಿತ್ಯಪ್ರಕಾಶಸ್ವರೂಪಃ ಸವಿತಾ, ಏವಂ ನಿತ್ಯಬೋಧಸ್ವರೂಪಾಃ ಇತ್ಯರ್ಥಃ ಸರ್ವೇ ಧರ್ಮಾಃ ಸರ್ವೇ ಆತ್ಮಾನಃ (ಸುನಿಶ್ಚಿತಾಃ)² | ನ ಚ ತೇಷಾಂ ನಿಶ್ಚಯಃ ಕರ್ತವ್ಯಃ | ನಿತ್ಯನಿಶ್ಚಿತಸ್ವರೂಪಾ ಇತ್ಯರ್ಥಃ | ನ ಸನ್ನಿಹ್ಯಮಾನಸ್ವರೂಪಾ ಏವಂ ನೈವಂ ವಾ ಇತಿ | ಯಸ್ಯ ಮುಮುಕ್ಷೋಃ ಏವಂ ಯಥೋಕ್ತಪ್ರಕಾರೇಣ ಸರ್ವದಾ ಬೋಧನಿಶ್ಚಯನಿರಪೇಕ್ಷತಾ ಆತ್ಮಾರ್ಥಂ ಪರಾರ್ಥಂ ವಾ ಯಥಾ ಸವಿತಾ ನಿತ್ಯಂ ಪ್ರಕಾಶಾಂತರನಿರಪೇಕ್ಷಃ ಸ್ವಾರ್ಥಂ ಪರಾರ್ಥಂ ವಾ ಇತ್ಯೇವಂ ಭವತಿ ಕ್ಷಾಂತಿಃ ಬೋಧಕರ್ತವ್ಯತಾನಿರಪೇಕ್ಷತಾ ಸರ್ವದಾ ಸ್ವಾತ್ಮನಿ ಸಃ ಅನ್ಯತತ್ವಾಯ ಅನ್ಯತ ಭಾವಾಯ ಕಲ್ಪತೇ ಮೋಕ್ಷಾಯ ಸಮರ್ಥೋ ಭವತಿ ಇತ್ಯರ್ಥಃ ||

1. “ನೇಹ ನಾನಾಸ್ತಿ ಕಿಂಚನ” (ಕ. ೨-೨-೧೧) ಎಂಬ ಶ್ರುತಿಯ ಸೂಚನೆ. ಅವಿದ್ಯಾಕಲ್ಪಿತವಾದ ಉಪಾಧಿಯಿಂದಾದ ನಾನಾತ್ವವು ಸ್ವರೂಪಕ್ಕೆ ಸೇರಿದ್ದಲ್ಲವೆಂದು ಭಾವ.
2. ಈ ಮಾತು ಅಚ್ಚಿನ ಪುಸ್ತಕದಲ್ಲಿ ಬಿಟ್ಟು ಹೋಗಿರುತ್ತದೆ.
3. ‘ಚ’ ಅ||
4. ‘ಚ’ ಅ||

(ಭಾಷ್ಯಾರ್ಥ)

ಏಕೆಂದರೆ ಮೊದಲೇ ಬುದ್ಧರಾಗಿರುವವರು, (ಆದ್ಧರಿಂದ) ಆದಿಬುದ್ಧರು. ಪ್ರಕೃತಿಯಿಂದಲೇ ಸ್ವಭಾವದಿಂದಲೇ; ಸೂರ್ಯನು ಹೇಗೆನಿತ್ಯವ್ರಕಾಶಸ್ವರೂಪನೋ ಹಾಗೆ ಯಾವಾಗಲೂ ಪ್ರಕಾಶದ ಸ್ವರೂಪರಾಗಿಯೇ ಇರುವರು! ಎಂದರ್ಥ. ಎಲ್ಲಾ ಧರ್ಮರೂ ಎಲ್ಲಾ ಆತ್ಮರೂ (ಆದಿಬುದ್ಧರು) ಮತ್ತು ಸುನಿಶ್ಚಿತರು! ಅವರನ್ನು ನಿಶ್ಚಯನಾಡತಕ್ಕದ್ದು (ಏನೂ) ಇರುವದಿಲ್ಲ; ಯಾವಾಗಲೂ ನಿಶ್ಚಯನಾಡಲ್ಪಟ್ಟ ಸ್ವರೂಪವುಳ್ಳವರೇ; ಹೀಗೋ, ಹೀಗಲ್ಲವೋ?—ಎಂದು ಸಂದೇಹವಾಗುವ ಸ್ವರೂಪದವರಲ್ಲ! ಎಂದರ್ಥ. ಯಾವ ಮುಮುಕ್ಷುವಿಗೆ ಹೀಗೆ ಮೇಲೆ ಹೇಳಿದ ರೀತಿಯಿಂದ ಯಾವಾಗಲೂ ಜ್ಞಾನ (ರೂಪವಾದ) ನಿಶ್ಚಯವು ತನಗಾಗಿ ಅಥವಾ ಮತ್ತೊಬ್ಬರಿಗಾಗಿ ಬೇಕಿರುವದಿಲ್ಲವೋ, ಹೇಗೆ ಸೂರ್ಯನು ತನಗಾಗಿ ಅಥವಾ ಪರರಿಗಾಗಿ ಮತ್ತೊಂದು ಬೆಳಕಿನ ಬಯಕೆ ಇಲ್ಲದೆ ಇರುವನೇ ಹಾಗೆ, (ಯಾವನಿಗೆ) ತನ್ನ ಆತ್ಮನಲ್ಲಿ ಕ್ಷಾಂತಿಯು ಜ್ಞಾನವನ್ನು ಮಾಡಿಕೊಳ್ಳಬೇಕೆಂಬ ಅಪೇಕ್ಷೆಯು ಯಾವಾಗಲೂ ಇರುವದಿಲ್ಲವೋ! ಅವನು ಅಮೃತಸ್ವಕ್ಕೆ ಅಮೃತಭಾವಕ್ಕೆ ತಕ್ಕವನಾಗುವನು, ಮೋಕ್ಷ (ವನ್ನು ಪಡೆಯುವದ)ಕ್ಕೆ ಸಮರ್ಥನಾಗುವನು ಎಂದರ್ಥ.

(ಭಾಷ್ಯ)

೩೫೪. ತಥಾ ನಾಸಿ ಶಾಂತಿ ಕರ್ತವ್ಯತಾ ಆತ್ಮಸಿ ಇತ್ಯಾದಃ—

1. ಮೊದಲು ಅಜ್ಞಾತರಾಗಿದ್ದು ಅಮೇಲೆ ಜ್ಞಾತರಾಗುವವರಲ್ಲ; ಸೂರ್ಯನು ಮೊದಲು ಕಾಣದ ಸ್ವಭಾವದವನಾಗಿದ್ದು ಅಮೇಲೆ ಕಾಣಬರುವ ಸ್ವಭಾವವನ್ನು ಹೇಗೆ ಪಡೆಯುವದಿಲ್ಲವೋ ಹಾಗೆ ಎಂದು ದೃಷ್ಟಾಂತದ ಅಭಿಪ್ರಾಯ.
2. ಆತ್ಮನನ್ನು ಅರಿಯಬೇಕು ಎಂದು ಒನೆಯ ಮಂತ್ರದಲ್ಲಿ ಹೇಳತಪ್ಪೆ; ಆತ್ಮನು ನಿತ್ಯಜ್ಞಾತನು ಎಂದು ಅರಿಯುವದನ್ನೇ ಹೀಗೆಂದು ಹೇಳಿದೆ ಎಂದು ಭಾವ.
3. ಸೂರ್ಯನಿಗೆ ತಾನು ಬೆಳಗುವದಕ್ಕಾಗಲಿ ಮತ್ತೊಂದನ್ನು ಬೆಳಗುವದಕ್ಕಾಗಲಿ ತನ್ನ ಸ್ವರೂಪಕ್ಕಿಂತ ಬೇರೆಯಾದ ಬೆಳಕು ಬೇಡದಿರುವಂತೆ ಆತ್ಮನಿಗೆ ತತ್ತ್ವವನ್ನು ಅರಿಯುವದಕ್ಕೆ ಅಥವಾ ಮತ್ತೊಬ್ಬರಿಗೆ ತತ್ತ್ವವನ್ನು ಅರುಹುವದಕ್ಕೆ ಜ್ಞಾನವೇನೂ ಬೇಕಾಗಿರುವದಿಲ್ಲ. ಹೀಗೆಂದು ಅರಿತುಕೊಳ್ಳುವವೇ ಜ್ಞಾನದ ಉತ್ಪತ್ತಿಯು ಎಂದು ಭಾವ. ಜ್ಞಾನನಿಷಯತ್ವದಂತೆ ಜ್ಞಾನಾಶ್ರಯತ್ವವೂ ವ್ಯಾವಹಾರಿಕವೇ. ಆತ್ಮನು ಮೊದಲು ಅಜ್ಞಾನಾಗಿದ್ದು ಅಮೇಲೆ ತತ್ತ್ವವನ್ನು ಅರಿತುಕೊಳ್ಳುವನೆಂಬುದೂ ಸರಮಾರ್ಥವಲ್ಲ.

(ಭಾಷ್ಯಾರ್ಥ)

ಹೀಗೆಯೇ ಆತ್ಮನಲ್ಲಿ ಶಾಂತಿಯನ್ನುಂಟುಮಾಡಿಕೊಳ್ಳಬೇಕಾದದ್ದೂ ಇರುವ ದಿಲ್ಲ¹-ಎಂದು (ಈ ಕಾರಿಕೆಯಲ್ಲಿ) ಹೇಳುತ್ತಾರೆ:—

ಆದಿಶಾನ್ತಾ ಹ್ಯನುತ್ಪನ್ನಾಃ ಪ್ರಕೃತ್ಯೈವ ಸುನಿರ್ವೃತಾಃ |

ಸರ್ವೇ ಧರ್ಮಾಃ ಸಮಾಭಿನ್ನಾ ಅಜಂ ಸಾಮ್ಯಂ ವಿಶಾರದಮ್ ||೯೩||

೯೩. ಎಲ್ಲಾ ಧರ್ಮರೂ ಆದಿಶಾಂತರು. ಹುಟ್ಟದೆ ಇರುವವರು. ಸ್ವಭಾವದಿಂದಲೇ ಸುನಿರ್ವೃತರಾಗಿರುತ್ತಾರೆ. ಸಮರಾಗಿ ಅಭಿನ್ನರಾಗಿರುವರು ; ಹುಟ್ಟಿಲ್ಲದೆ, ಸಾಮಾನ್ಯವಾಗಿ ವಿಶಾರದವಾಗಿರುವದು.

(ಭಾಷ್ಯ)

೩೫೫. ಯಸ್ಮಾತ್ ಆದಿಶಾನ್ತಾಃ ನಿವೃತ್ತಮೇವ ಶಾನ್ತಾಃ ಅನುತ್ಪನ್ನಾಃ ಅಜಾಶ್ಚ ಪ್ರಕೃತ್ಯೈವ ಸುನಿರ್ವೃತಾಃ ಸುಷು ಉಪರತಸ್ವಭಾವಾಃ ಇತ್ಯರ್ಥಃ | ಸರ್ವೇ ಧರ್ಮಾಃ ಸಮಾಶ್ಚ ಅಭಿನ್ನಾಶ್ಚ ಸಮಾಭಿನ್ನಾಃ | ಅಜಂ ಸಾಮ್ಯಂ ವಿಶಾರದಂ ವಿಶುದ್ಧಮ್ ಆತ್ಮತತ್ತ್ವಮ್ ಯಸ್ಮಾತ್ ತಸ್ಮಾತ್ ಶಾಂತಿಃ ಮೋಕ್ಷೋ ವಾ ನಾಸ್ತಿ ಕರ್ತವ್ಯಃ ಇತ್ಯರ್ಥಃ | ನ ಹಿ ನಿತ್ಯೈಕಸ್ವಭಾವಸ್ಯ ಕೃತಂ ಕಿಂಚಿದರ್ಥವತ್ ಸ್ಯಾತ್ ||

(ಭಾಷ್ಯಾರ್ಥ)

ಏಕೆಂದರೆ ಎಲ್ಲಾ ಧರ್ಮರೂ ಆದಿಶಾಂತರು, ಯಾವಾಗಲೂ ಶಾಂತರಾಗಿಯೇ ಇರುತ್ತಾರೆ; ಹುಟ್ಟದೆ ಇರುವವರು ಎಂದರೆ ಜನ್ಮರಹಿತರಾಗಿಯೇ ಇರುತ್ತಾರೆ; ಸ್ವಭಾವದಿಂದಲೇ ಸುನಿರ್ವೃತರಾಗಿರುತ್ತಾರೆ; ಸಂಪೂರ್ಣವಾಗಿ ಉಪರತಿಯನ್ನು ಹೊಂದಿರುವ ಸ್ವಭಾವದವರಾಗಿರುತ್ತಾರೆ ಎಂದರ್ಥ². ಸಮರಾಗಿಯೂ ಭೇದವಿಲ್ಲದವರೂ³ ಆಗಿರುವದರಿಂದ ಸಮಾಭಿನ್ನರು.

1. ಆತ್ಮನು ಯಾವಾಗಲೂ ಶಾಂತರೂಪನಾಗಿಯೇ ಇರುವನು ಎಂದು ೭ನೆಯ ಮಂತ್ರದಲ್ಲಿರುವ “ ಶಾಂತಮ್ ” ಎಂಬುದರ ಅರ್ಥವನ್ನು ಹೇಳಿದಂತಾಯಿತು.

2. “ ಶಾಂತಂ ಶಿವಮ್ ” ಎಂಬ ವಿಶೇಷಣಗಳ ಅರ್ಥವನ್ನು ವಿವರಿಸಿದಂತೆ ಆಯಿತು. ಆತ್ಮನು ನಿತ್ಯಶಾಂತನು, ನಿತ್ಯಾನಂದನು.

3. ಧರ್ಮಾಃ ಎಂಬ ಬಹುವಚನದಿಂದ ಭಿನ್ನಸ್ವಭಾವವುಳ್ಳ ಅನೇಕಾತ್ಮಿರುವರೆಂದು ತಿಳಿಯಬಾರದು ಎಂದು ಭಾವ.

ಆತ್ಮತತ್ತ್ವವು¹ ಹುಟ್ಟಿಲ್ಲದೆ, ಒಂದೇ ಸಮನಾಗಿ, ವಿಶಾರದವಾಗಿ ಎಂದರೆ ವಿಶುದ್ಧನಾಗಿರುವದಷ್ಟೆ, ಅದ್ದರಿಂದ ಶಾಂತಿಯಾಗಲಿ ನೋಕ್ಷನಾಗಲಿ (ಹೊಸದಾಗಿ) ಮಾಡಿಕೊಳ್ಳತಕ್ಕದ್ದು (ಯಾವದೂ) ಇರುವದಿಲ್ಲ ಎಂದರ್ಥ. ಏಕೆಂದರೆ ಯಾವಾಗಲೂ ಒಂದೇ ಸ್ವಭಾವದ್ದಾಗಿರುವ (ವಸ್ತುವಿಗೆ) ಏನನ್ನು (ಹೊಸದಾಗಿ) ಮಾಡಿದರೂ (ಅದರಿಂದ) ಸಪ್ರಯೋಜನವಾಗಲಾರದು.

(ಭಾಷ್ಯ)

೩೫೬. ಯೇ ಯಥೋಕ್ತಂ ಪರಮಾರ್ಥತತ್ತ್ವಂ ಪ್ರತಿನನ್ವಾಃ ತೇ ಏವ ಅಕೃಪಣಾಃ ಲೋಕೇ, ಕೃಪಣಾ ಏವ ಅನ್ಯೇ² ಇತ್ಯಾಹ—

(ಭಾಷ್ಯಾರ್ಥ)

ಯಾರು ಮೇಲೆ ಹೇಳಿರುವ ಪರಮಾರ್ಥತತ್ತ್ವವನ್ನು ಅರಿತುಕೊಂಡಿರುವರೋ ಅವರೇ ಈ ಲೋಕದಲ್ಲಿ ಕೃಪಣರಲ್ಲದವರು, ಮಿಕ್ಕವರು ಕೃಪಣರೇ ಎಂದು (ಈಗ) ಹೇಳುತ್ತಾರೆ :—

ನೈಶಾರದ್ಯಂ ತು ನೈ ನಾಸ್ತಿ ಭೇದೇ ವಿಚರತಾಂ ಸದಾ |

ಭೇದನಿನ್ವಾಃ ಪೃಥಗ್ವಾದಾಸ್ತಸ್ಮಾತ್ತೇ ಕೃಪಣಾಃ ಸ್ಮೃತಾಃ || ೯೪ ||

೯೪. ಆದರೆ ಯಾವಾಗಲೂ ಭೇದದಲ್ಲಿ ಸಂಚರಿಸುತ್ತಿರುವವರಿಗೆ ನೈಶಾರದ್ಯವೆಂಬುದಿರುವದಿಲ್ಲ. ಬೇರೆ ಎಂಬ ವಾದಿಗಳು ಭೇದದ ತಗ್ಗುಳ್ಳವರು; ಅದ್ದರಿಂದ ಅವರು ಕೃಪಣರೆನಿಸುವರು.

1. ಆತ್ಮತತ್ತ್ವವು ಉತ್ಪಾದ್ಯ, ವಿಕಾರ್ಯ, ಸಂಸ್ಕಾರ್ಯ, ಆತ್ಮ-ಎಂಬ ಕರ್ಮಕಾರ್ಯವಲ್ಲ; ಅದ್ದರಿಂದ ಅದರಲ್ಲಿ ಹೊಸದಾಗಿ ಪ್ರಯತ್ನವನ್ನು ಮಾಡಿ ಏನನ್ನೂ ಉಂಟು ಮಾಡಿಕೊಳ್ಳುವದಾಗುವದಿಲ್ಲ. ಅದ್ದರಿಂದ ಅದನ್ನು ಇದ್ದಂತೆ ಅರಿತುಕೊಳ್ಳಬೇಕೇ ಹೊರತು ಮತ್ತೇನೂ ಯತ್ನವು ಬೇಕಿಲ್ಲ ಎಂದು ಭಾವ. ಸೂ. ಭಾ. ೧-೧-೪, ಬೃ. ಭಾ. ೩-೩-೧, ತೈ. ಭಾ. ೧.೧೨, ಭಾ. ಭಾ. ೨೪ ರಲ್ಲಿ ಈ ಅಭಿಪ್ರಾಯವಿದೆ.

2. “ಕೃಪಾಣಾಸ್ತು ಅನ್ಯೇ” ನಾ|| ‘ಕೇ ಅನ್ಯೇ? ಕೃಪಣಾ ಏವ’ ಎಂಬ ಪಾಠವೂ ಉಂಟು.

(ಭಾಷ್ಯ)

೩೫೭. ಯಸ್ಮಾತ್ ಭೇದನಿವ್ನಾಃ ಭೇದಾನುಯಾಯಿನಃ ಸಂಸಾರಾನುಗಾಃ ಇತ್ಯರ್ಥಃ | ಕೇ ? ಸೃಢಗ್ವಾದಾಃ | ಸೃಢಕ್ ನಾನಾ ವಸ್ತು ಇತ್ಯೇವಂ (ವಾದಃ) ವದನಂ ಯೇಷಾಂ ತೇ ಸೃಢಗ್ವಾದಾಃ ದ್ವೈತಿಃ | ಇತ್ಯರ್ಥಃ | ತಸ್ಮಾತ್ ತೇ ಕೃಪಣಾಃ ಸ್ವದ್ರಾಃ ಸ್ತೃತಾಃ ಯಸ್ಮಾತ್ ನೈಶಾರದ್ಯಂ ವಿಶುದ್ಧಿಃ (ತು ವೈ¹*) ನಾಸ್ತಿ ತೇಷಾಂ ಭೇದೇ ವಿಚಾರತಾಂ (ಸದಾ)* ದ್ವೈತವಾಗೇಫ ಅವಿದ್ಯಾಪರಿಕಲ್ಪಿತೇ ಸರ್ವದಾ ವರ್ತಮಾನಾನಾಮ್ ಇತ್ಯರ್ಥಃ | ಅತಃ ಯುಕ್ತಮೇವ ತೇಷಾಂ ಕಾರ್ಪಣ್ಯಮ್ ಇತ್ಯಭಿಪ್ರಾಯಃ ||

(ಭಾಷ್ಯಾರ್ಥ)

ಭೇದವೆಂಬ ತಗ್ಗುಳ್ಳವರು ಎಂದರೆ ಭೇದವನ್ನು ಹಿಂಬಾಲಿಸುವವರು, ಸಂಸಾರವನ್ನು ಅನುಸರಿಸುವವರು ಎಂದರ್ಥ. ಯಾರು ? (ಎಂದರೆ) ಸೃಢಗ್ವಾದಿಗಳು. ವಸ್ತು ಸೃಢಕ್ಕಾಗಿರುತ್ತದೆ, ಬೇರೆಬೇರೆಯಾಗಿರುತ್ತದೆ—ಎಂಬ ವಾದವು ಹೇಳುವಿಕೆಯು ಯಾರಿಗೋ ಅವರು ಸೃಢಗ್ವಾದಿಗಳು. ದ್ವೈತಿಗಳು ಎಂದರ್ಥ. (ದ್ವೈತಿಗಳು ಸಂಸಾರವನ್ನು ಅನುಸರಿಸುವರಷ್ಟೆ.) ಆದ್ದರಿಂದ ಅವರು ಕೃಪಣರು, ಅಲ್ಪರು ಎನಿಸಿಕೊಳ್ಳುವರು. ಏಕೆಂದರೆ ಯಾವಾಗಲೂ ಭೇದದಲ್ಲಿ ಓಡಾಡುತ್ತಿರುವ, ಎಂದರೆ ಅವಿದ್ಯಾಕಲ್ಪಿತವಾದ ದ್ವೈತವಾಗದಲ್ಲಿಯೇ ಯಾವಾಗಲೂ ಇರುವ (ಆ ವಾದಿಗಳಿಗೆ) ಎಂದರ್ಥ ; (ಅವರಿಗೆ) ನೈಶಾರದ್ಯವು, ವಿಶುದ್ಧಿಯು ಇರುವದಿಲ್ಲ. ಆದ್ದರಿಂದ ಅವರು ಕೃಪಣರು ಎಂಬುದು ಯುಕ್ತವೇ^೧ ಎಂದು ಅಭಿಪ್ರಾಯ.

(ಭಾಷ್ಯ)

೩೫೮. ಯದಿದಂ ಪರನಾರ್ಥತತ್ತ್ವಮ್ (ತತ್) ಅನುಹಾತ್ಮಭಿಃ ಅಪಣ್ಣಿ ತೈಃ ವೇದಾನ್ತಬಹಿಸ್ತ್ಯೈಃ ಸ್ವದ್ರೈಃ ಅಲ್ಪಪ್ರಜ್ಞೈಃ ಅನವಗ್ರಾಹ್ಯಮ್ ಇತ್ಯಾಹಃ :—

1. ಸಕ್ಷತ್ರ ಚಿಕ್ಕೆ ಹಾಕಿರುವ ಮಾತುಗಳು ಅಚ್ಚಿನ ಪಾಠದಲ್ಲಿ ಬಿಟ್ಟುಹೋಗಿವೆ.
2. ದ್ವೈತವೂ ಸಂಸಾರವೂ ಅವಿದ್ಯಾಕಲ್ಪಿತವಾಗಿರುತ್ತದೆ.
3. ನಾವು ಅಶುದ್ಧರು, ಸಂಸಾರಿಗಳು ಎಂದು ಅಜ್ಞರು ತಿಳಿದುಕೊಂಡಿರುತ್ತಾರೆ.
4. ಬೃ. ೩-೮-೧೦ರ ಸೂಚನೆ.

(ಭಾಷ್ಯಾರ್ಥ)

ಈ ಪರನಾರ್ಥತತ್ತ್ವವಿದೆಯಲ್ಲ, (ಅದನ್ನು) ಮಹಾತ್ಮರಲ್ಲದ, ಪಂಡಿತರಲ್ಲದ ವೇದಾಂತಕ್ಕೆ ಹೊರಚ್ಚಾಗಿರುವ ಸ್ವಸ್ವರಾದ ಅಲ್ಪಪ್ರಜ್ಞೆಯು ತಿಳಿದುಕೊಳ್ಳಲಾರದು ಎಂದು ಹೇಳುತ್ತಾರೆ:—

ಅಜೇ ಸಾಮ್ಯೇ ತು ಯೇ ಕೇಚಿದ್ಭವಿಷ್ಯಂತಿ ಸುನಿಶ್ಚಿತಾಃ |

ತೇ ಹಿ ಲೋಕೇ ಮಹಾಜ್ಞಾನಾಸ್ತಚ್ಚ ಲೋಕೋ ನ ಗಾಹತೇ ||೯೫||

೯೫. ಅಜನಾಗಿ ಸಾಮ್ಯವಾಗಿರುವ (ತತ್ತ್ವ)ದಲ್ಲಿ ಯಾರೇ ಆಗಲಿ ಸರಿಯಾದ ನಿಶ್ಚಯವನ್ನು ಪಡೆದರೆಂದರೆ ಅವರೇ ಲೋಕದಲ್ಲಿ ಮಹಾಜ್ಞಾನಿಗಳು. ಅದನ್ನು ಲೋಕವು ಅರಿಯದು.

(ಭಾಷ್ಯ)

೨೫೯. ಅಜೇ ಸಾಮ್ಯೇ ಪರನಾರ್ಥತತ್ತ್ವೇ ಏವಮೇನೇತಿ ಯೇ ಕೇಚಿತ್ ಸ್ವಾತ್ಮದಯೋಪಿ ಸುನಿಶ್ಚಿತಾ ಭವಿಷ್ಯಂತಿ ಚೇತ್ ತ ಏವ ಹಿ ಲೋಕೇ ಮಹಾಜ್ಞಾನಾಃ ನಿರತಿಶಯತತ್ತ್ವವಿಷಯಜ್ಞಾನಾ ಇತ್ಯರ್ಥಃ | ತಚ್ಚ ತೇಷಾಂ ವತ್ಕೃತೇಷಾಂ ವಿದಿತಂ ಪರನಾರ್ಥತತ್ತ್ವಂ ಸಾಮಾನ್ಯಬುದ್ಧಿಃ ಅನ್ಯೇ ಲೋಕಃ ನ ಗಾಹತೇ ನಾವತರತಿ ನ ವಿಷಯಾಕರೋತಿ ಇತ್ಯರ್ಥಃ ||

ಸರ್ವಭೂತಾತ್ಮಭೂತಸ್ಯ ಸರ್ವಭೂತಹಿತಸ್ಯ ಚ |

ದೇವಾಪಿ ಮಾರ್ಗೇ ಮುಹ್ಯಂತ್ಯಸದಸ್ಯ ಪದ್ವಿಷಿಣಃ || (೨೬೯-೨೭೦)

ಶಕುನಿನಾಮಿವಾಕಾಶೇ ಗತಿನೈವೋಪಲಭ್ಯತೇ || (?)

ಇತ್ಯಾದಿ ಸ್ಮರಣಾತ್ ||

1. ಉಪನಿಷತ್ತುಗಳಲ್ಲಿ ಹೇಳಿರುವ ಜ್ಞಾನಕ್ಕೆ ಹೊರಚ್ಚಾಗಿರುವ ಎಂದರ್ಥ.

2. ಎಲ್ಲಾ ಅವಸ್ಥೆಗಳ ಅನುಭವವನ್ನೂ ವಿಚಾರಿಸಿ ಪೂರ್ಣವಾದ ಆತ್ಮತತ್ತ್ವವನ್ನು ಮನಗಾಣಲಾರದವರು, ಬರಿಯ ವ್ಯವಹಾರಜ್ಞಾನದಿಂದ ತೃಪ್ತರಾಗಿರುವವರು ಎಂದರ್ಥ.

3. “ಸಮ್ಯಕ್ಾರ್ಥಂ ಪ್ರಸಶ್ಯತಃ” (ಸಮವಾದ ಒಂದೇ ವಸ್ತುವನ್ನು ಕಾಣುತ್ತಿರುವ) ವಾ||

4. “ದೇವಾ ಅಪಿ” ಎಂದು ಅಚ್ಚಿನಪಾಠ; ನಾವು ಬರೆದಿರುವುದು ಭಾರತದ ಪಾಠ.

5. ಶಾಂತಿ, ಆಪದ್ಧರ್ಮ ಗ೦೦.೨೮, ವೋ. ಧ. ಗ೮೧-೧೯, ೨೬೯.೨೪ ಮುಂತಾದ ಭಾರತಶ್ಲೋಕಗಳಲ್ಲಿ ಈ ಅಭಿಪ್ರಾಯವಿದೆ. ಈ ಅನುಪೂರ್ವಿಯ ಶ್ಲೋಕವು ನಮಗೆ ಸಿಕ್ಕಿಲ್ಲ.

(ಭಾಷ್ಯಾರ್ಥ)

ಹುಟ್ಟಿಲ್ಲದ ಒಂದೇ ಸಮನಾಗಿರುವ ಸರಮಾರ್ಥತತ್ವದ ವಿಷಯದಲ್ಲಿ ಹೀಗೆಯೇ ಸರಿ ಎಂದು ಯಾರೇ ಆಗಲಿ-ಹೆಂಗಸರು ಮುಂತಾದವರು ಕೂಡ-¹ ಸರಿಯಾದ ನಿಶ್ಚಯವನ್ನು ಪಡೆದರೆಂದರೆ, ಲೋಕದಲ್ಲಿ ಅವರೇ ಮಹಾಜ್ಞಾನಿಗಳು, ರತ್ನವಿಷಯದಲ್ಲಿ ಇನ್ನಿಲ್ಲವೆಂಬಷ್ಟು ಜ್ಞಾನವನ್ನು ಪಡೆದುಕೊಂಡವರು ಎಂದರ್ಥ. ಅದನ್ನು ಅವರ ಮಾರ್ಗವನ್ನು, ಅವರಿಗೆ ತಿಳಿದಿರುವ ಸರಮಾರ್ಥತತ್ವವನ್ನು, ಸಾಮಾನ್ಯಬುದ್ಧಿಯುಳ್ಳ ಉಳಿದ ಜನವು ಅರಿಯದು. (ಅಲ್ಲಿಯವರೆಗೆ) ಇಳಿಯಲಾರದು (ಅವನ್ನು) ವಿಷಯಮಾಡಿಕೊಳ್ಳಲಾರದು-ಎಂದರ್ಥ.

“ ಸರ್ವಪ್ರಾಣಿಗಳಿಗೂ ಆತ್ಮನಾಗಿರುವ ಸರ್ವಪ್ರಾಣಿಗಳಿಗೂ ಹಿತವನ್ನು ಮಾಡುತ್ತಿರುವ ಹೆಜ್ಜೆಯ ಗುರುತಿಲ್ಲದ (ಜ್ಞಾನಿಯು) ಹೆಜ್ಜೆಯ ಗುರುತನ್ನು ಹುಡುಕುತ್ತಿರುವ ವೇದಂತಿಗಳುಕೂಡ ಹೊಲಬುದವುಂವರು.” (ಮೋ. ಧ. ೩೩೯-೩೪೧)
 “ಆಕಾಶದಲ್ಲಿ ಹಕ್ಕಿಗಳ (ಹಾದಿಯ ಗುರುತು ಸಿಕ್ಕದಿರುವಂತೆ) ಅವರ ದಾರಿಯ ಗುರುತು ಕಾಣುವದಿಲ್ಲ” (?)-ಎಂಬುದೇ ಮುಂತಾದ ಸ್ಮೃತಿಯು ಇದಕ್ಕೆ ವ್ರಮಾಣವು.

(ಭಾಷ್ಯ)

೩೬೦. ಕಥಂ ಮಹಾಜ್ಞಾನತ್ವಮ್ ಇತಿ ? ಆಹ :-

(ಭಾಷ್ಯಾರ್ಥ)

ಅವರು ಮಹಾಜ್ಞಾನಿಗಳೆಂಬುದು ಹೇಗೆ ? ಎಂದರೆ ಹೇಳುತ್ತಾರೆ :-

ಅಜೇಷ್ವಜಮಸಂಕ್ರಾಂತಂ ಧರ್ಮೇಷು ಜ್ಞಾನಮಿಷ್ಯತೇ |
 ಯತೋ ನ ಕ್ರಮತೇ ಜ್ಞಾನಮಸಂಕ್ರಾಂತೇನ ಕೀರ್ತಿತಮ್ || ೯೬ ||

೯೬. ಅಜರಾದ ಧರ್ಮರುಗಳಲ್ಲಿ ಜ್ಞಾನವು ಅಜವಾಗಿ ಅಸಂಕ್ರಾಂತವಾಗಿರುವುದು ಎನಿಸಿಕೊಂಡಿರುವುದು. ಜ್ಞಾನವು ಮತ್ತೊಂದುಕಡೆಗೆ ಹೋಗದೆ ಇರುವುದಷ್ಟೆ, ಅದರಿಂದ ಅಸಂಗವು ಎಂದು ಹೇಳಲ್ಪಟ್ಟಿದೆ.

1. ವೇದಾಧಿಕಾರವಿಲ್ಲದ ಶೂದ್ರಾದಿಗಳುಕೂಡ ಇಲ್ಲಿ ಹೇಳಿರುವ ಕ್ರಮದಲ್ಲಿ ವಿಚಾರಮಾಡಿದರೆ ತತ್ವವನ್ನು ಅರಿಯಬಲ್ಲರು. ಅವರೇ ಮಹಾಜ್ಞಾನಿಗಳು.

(ಭಾಷ್ಯ)

೩೬೧. ಅಜೇಷು ಅನುತ್ಪನ್ನೇಷು ಅಚಲೇಷು ಧರ್ಮೇಷು ಆತ್ಮಸು ಅಜಮ್ ಅಚಲಂ ಚ ಜ್ಞಾನಮ್ ಇಷ್ಯತೇ ಸವಿತರೀನ ಔಷ್ಣ್ಯಂ ಪ್ರಕಾಶಶ್ಚ ಯತಃ, ತಸ್ಮಾತ್ ಅಸಂಪ್ರಾನ್ತಮ್ ಅರ್ಥಾನ್ತರೇ ಜ್ಞಾನಮ್ ಅಜಮ್ ಇಷ್ಯತೇ | ಯಸ್ಮಾತ್ ನ ಕ್ರಮತೇ ಅರ್ಥಾನ್ತರೇ ಜ್ಞಾನಮ್, ತೇನ ಕಾರಣೇನ ಅಸಂಪ್ರಾನ್ತಮ್ ಕೀರ್ತಿತಮ್ ಆಕಾಶಕಲ್ಪಮ್ ಇತ್ಯುಕ್ತಮ್ ||

(ಭಾಷ್ಯಾರ್ಥ)

ಅಜರಾದ ಹುಟ್ಟಿದ ಅಚಲರಾದ ಧರ್ಮರುಗಳಲ್ಲಿ ಆತ್ಮರುಗಳಲ್ಲಿ, ಸೂರ್ಯನಲ್ಲಿ ಬಿಸಿಯೂ ಬೆಳಕೂ (ಇರು)ವಂತೆ, ಅಜವೂ ಅಚಲವೂ ಆದ ಜ್ಞಾನವಿರುವದೆಂದು ಒಪ್ಪಿರುತ್ತದೆಯಲ್ಲವೆ? ಅದರಿಂದ ಅಜನಾದ ಜ್ಞಾನವು ಮತ್ತೊಂದು ವಿಷಯದಲ್ಲಿ ಹೋಗದೆ ಇರುವದು ಎನಿಸುತ್ತದೆ. ಜ್ಞಾನವು (ಹೀಗೆ) ಮತ್ತೊಂದು ವಿಷಯಕ್ಕೆ ಹೋಗದೆ ಇರುವದರಿಂದ ಅದು ಅಸಂಗವು ಎಂದು ಹೇಳಲ್ಪಟ್ಟಿದೆ, ಆಕಾಶದಂತಿರುವದು ಎಂದು ಹೇಳಲ್ಪಟ್ಟಿದೆ.

**ಅಣುಮಾತ್ರೇಽಪಿ ನೈಧರ್ಮ್ಯೇ ಜಾಯಮಾನೇವಿಪಶ್ಚಿ ತಃ |
ಅಸಂಚ್ಛತಾ ಸದಾ ನಾಸ್ತಿ ಕಿಮುತಾನರಣಚ್ಯುತಿಃ || ೯೭ ||**

೯೭. ಅಣುಮಾತ್ರವಾಗಿ ನೈಧರ್ಮ್ಯವುಂಟಾದರೂ ಅರಿಯದವನಿಗೆ ಅಸಂಗತ್ವವು ಎಂದಿಗೂ ಇರುವದಿಲ್ಲ. ಇನ್ನು ಅವರಣವ ಚ್ಯುತಿಯು ಇರುವದಿಲ್ಲವೆಂದು (ಹೇಳುವ)ದೇನು?

1. ಆತ್ಮರು ಹುಟ್ಟುವದಿಲ್ಲ, ಮಾರ್ಪಡುವದಿಲ್ಲ; ಜ್ಞಾನವು ಆತ್ಮಸ್ವರೂಪವೇ ಆಗಿರುವದರಿಂದ ಅದೂ ಹುಟ್ಟುವದಿಲ್ಲ, ಮಾರ್ಪಡುವದಿಲ್ಲ.
2. ಯತಃ ಎಂಬ ಮಾತನ್ನು ಭಾಷ್ಯಕಾರರು ಎರಡು ಕಡೆಗೂ ಅನ್ವಯಿಸಿರುತ್ತಾರೆ. "ಯತೋ ಜ್ಞಾನಮ್ ಅಜೇಷು ಧರ್ಮೇಷು ಅಜಮ್ ಇಷ್ಯತೇ | ತತಃ ಅಸಂಚ್ಛಮ್ ಇಷ್ಯತೇ | ಯತಃ ಜ್ಞಾನಮ್ ನ ಕ್ರಮತೇ ತೇನ ತತ್ ಅಸಂಚ್ಛಮ್ ಕೀರ್ತಿತಮ್" ಎಂದು ಅನ್ವಯ. ಜ್ಞಾನವು ವಿಷಯದೊಡನೆ ಸಂಬಂಧವಾದಾಗ ವಿಷಯಜ್ಞಾನವಾಗುತ್ತದೆ ಎನ್ನುವದು ತಪ್ಪು; ಏಕೆಂದರೆ ಜ್ಞಾನವು ಸ್ವಲ್ಪವೂ ಚಲಿಸದೆ ತಾನು ಇದ್ದಂತೆಯೇ ಇರುತ್ತದೆ. ಎಂದು ಭಾವ.
3. ಜ್ಞಾನರೂಪನಾದ ಆತ್ಮನಿಗಿಂತ ಬೇರೆ ಯಾವ ಜ್ಞಾನವಿಲ್ಲ, ವಿಷಯವೂ ಇಲ್ಲ ಎಂದು ಭಾವ.

(ಭಾಷ್ಯ)

೩೬೨. ಇತಃ ಅನ್ಯೇಷಾಂ ವಾದಿನಾಮ್ ಅಣುಮಾತ್ರೇ ಅಲ್ಪೇಽಪಿ ವೈಧವ್ಯೋ ವಸ್ತುನಿ ಬಹಿಃ ಅಸ್ತರ್ವಾ ಜಾಯಮಾನೇ ಉತ್ಪಾದ್ಯಮಾನೇ ಅವಿಪಶ್ಚಿತ್ತಃ ಅವಿವೇಕಿನಃ ಅಸಜ್ಜಿತಾ ಅಸಜ್ಜಿತ್ವಂ ಸದಾ ನಾಸ್ತಿ ಕಿಮುತ ವಕ್ತವ್ಯಮ್ ಆವರಣ ಚ್ಯುತಿಃ ಬನ್ಧನಾಶಃ ನಾಸ್ತಿ ಇತಿ ||

(ಭಾಷ್ಯಾರ್ಥ)

ಇದಕ್ಕಿಂತ ಬೇರೆಯಾದ ವಾದಿಗಳ (ಮಂದಲ್ಲಿಯೋ ಎಂದರೆ), ಅಣುಮಾತ್ರವಾಗಿ ಸ್ವಲ್ಪವಾಗಿ ವೈಧವ್ಯವುಂಟಾದರೂ ವಸ್ತುವಿನಲ್ಲಿ ಒಳಗಾಗಲಿ ಹೊರಗಾಗಲಿ (ಒಂದಿಷ್ಟು ವೈಧವ್ಯವು) ಹುಟ್ಟಿದರೂ ಉಂಟಾದರೂ ಅರಿಯದವನಿಗೆ ಅವಿವೇಕಿಗೆ ಅಸಂಗತಿಯು ಸಂಗವಿಲ್ಲದಿರುವಿಕೆಯು ಎಂದಿಗೂ ಇರುವದಿಲ್ಲ. ಇನ್ನು ಆವರಣದ ಚ್ಯುತಿಯು ಬಂಧದ ನಾಶವು ಇರುವದಿಲ್ಲವೆಂದು ಹೇಳುವದೇನಿದೆ ?

(ಭಾಷ್ಯ)

೩೬೩. ತೇಷಾಮ್ ಆವರಣಚ್ಯುತಿಃ ನಾಸ್ತಿ ಇತಿ ಬ್ರುವತಾಂ ಸ್ವಸಿದ್ಧಾನ್ತೇ ಅಭ್ಯುಪಗತಂ ತರ್ಹಿ ಧರ್ಮಾಣಾಮ್ ಆವರಣಮ್ | ನೇತ್ಯುಚ್ಯತೇ—

(ಭಾಷ್ಯಾರ್ಥ)

(ಆಕ್ಷೇಪ):—ಹಾಗಾದರೆ ಅವರಿಗೆ ಆವರಣದ ಚ್ಯುತಿಯಿರುವದಿಲ್ಲ ಎಂದು ಹೇಳುವ ನಿಮ್ಮ ಸಿದ್ಧಾಂತದಲ್ಲಿ ಆತ್ಮರಿಗೆ ಆವರಣವನ್ನು ಒಪ್ಪಿದಂತೆ ಆಯಿತಲ್ಲ ?

(ಸರಿಹಾರ):—ಹಾಗಲ್ಲವೆನ್ನುತ್ತೇನೆ (ಏಕೆಂದರೆ):—

ಅಲಬ್ಧಾವರಣಾಃ ಸರ್ವೇ ಧರ್ಮಾಃ ಪ್ರಕೃತಿನಿರ್ಮಲಾಃ |

ಆದೌ ಬುದ್ಧಾಸ್ತಥಾ ಮುಕ್ತಾ ಬುದ್ಧ್ಯಂತ ಇತಿ ನಾಯಕಾಃ || ೯೮ ||

೯೮. ಎಲ್ಲಾ ಧರ್ಮರೂ ಆವರಣವನ್ನು ಹೊಂದದಿರುವವರು, ಪ್ರಕೃತಿಯಿಂದ ನಿರ್ಮಲರಾಗಿರುವವರು, ಮೊದಲೇ ಬುದ್ಧರಾಗಿರುವವರು ಮತ್ತು ಮುಕ್ತರಾಗಿರುವವರು. ಸಮರ್ಥರಾಗಿರುವದರಿಂದ ತಿಳಿಯುವರು.

1. ಆತ್ಮನಿಂದ ಬೇರೆಯಾದ ವಸ್ತುವು ಹುಟ್ಟುವದೆಂದು ಒಪ್ಪುವ ವಾದಿಗಳ ಮತದಲ್ಲಿ ಎಂದರ್ಥ.

2. ಅದ್ವೈತತತ್ತ್ವದಲ್ಲಿ ಭೇದವನ್ನು ಕಲ್ಪಿಸುವವನು ಅವಿವೇಕಿಯು.

3. ಅಜ್ಞಾನದ ಆವರಣವುಳ್ಳವರಿಗೆ ನಾವು ಸರಿಚಿನ್ನರೆಂಬ ತಿಳಿವಳಿಕೆಯೂ ಬಂಧವೂ ವಿಷಯಾನುಭವದ ಬಂಧವೂ ಗಂಟುಬಿಡ್ಡಿರುವವು.

(ಭಾಷ್ಯ)

೩೬೪. ಅಲಬಾ ವರಣಾಃ | ಅಲಬಮ್, ಅಪ್ರಾಸ್ತಮ್ ಆವರಣಮ್ ಅವಿದ್ಯಾದಿವಿನ್ಯನಂ ಯೇಷಾಂ ತೇ ಸರ್ವೇ ಧರ್ಮಾಃ ಅಲಬ್ಧಾವರಣಾಃ | ಬನ್ಧನ ರಹಿತಾಃ ಇತ್ಯರ್ಥಃ | ಪ್ರಕೃತಿನಿರ್ಮಲಾಃ ಸ್ವಭಾವಶುದ್ಧಾಃ | ಆದೌ ಬುದ್ಧಾಃ ತಥಾ ಮುಕ್ತಾಃ ಯಸ್ಮಾತ್ ನಿತ್ಯಶುದ್ಧಬುದ್ಧಮುಕ್ತಸ್ವಭಾವಾಃ | ಯದ್ಯೇವಂ ಕಥಂ ತರ್ಹಿ ಬುದ್ಧ್ಯನೇ ಇತಿ? ಉಚ್ಯತೇ-ನಾಯಕಾಃ ಸ್ವಾಮಿನಃ ಸಮರ್ಥಾಃ ಬೋಧುಮ್ | ಬೋಧಶಕ್ತಿಮಸ್ವಭಾವಾಃ ಇತ್ಯರ್ಥಃ | ಯಥಾ ನಿತ್ಯಪ್ರಕಾಶಸ್ವರೂಪೋಽಪಿ ಸವಿತಾ 'ಪ್ರಕಾಶತೇ' | ಇದ್ಯುಚ್ಯತೇ | ಯಥಾ ವಾ ನಿತ್ಯನಿವೃತ್ತಗತಯೋಽಪಿ ನಿತ್ಯಮೇವ ಶೈಲಾಃ " ತಿಸ್ತಂತಿ " ಇತಿ ಉಚ್ಯತೇ ತದ್ವತ್ ||

(ಭಾಷ್ಯಾರ್ಥ)

ಅಲಬ್ಧಾವರಣರು ಆವರಣವು ಅವಿದ್ಯೆಯೇ ಮುಂತಾದ ಬಂಧವು ಯಾರಿಗೆ ಅಲಬ್ಧವೋ ಹೊಂದಲ್ಪಡದೆ ಇರುವದೋ, ಆ ಎಲ್ಲಾ ಧರ್ಮರೂ ಅಲಬ್ಧಾವರಣರು, ಬಂಧನವಿಲ್ಲದವರು ಎಂದರ್ಥ. ಪ್ರಕೃತಿನಿರ್ಮಲರು, ಸ್ವಭಾವದಿಂದಲೇ ಶುದ್ಧರಾಗಿರುವವರು. (ಅವರು) ಮೊದಲೇ ಬುದ್ಧರು, ಮತ್ತು ಮುಕ್ತರು; ಏಕೆಂದರೆ ನಿತ್ಯಶುದ್ಧಬುದ್ಧಮುಕ್ತನಾದ ಸ್ವಭಾವವುಳ್ಳವರಾಗಿರುತ್ತಾರೆ.

(ಆಕ್ಷೇಪ):-ಹಾಗಾದರೆ ಇವರು ಅರಿಯುತ್ತಾರೆಂಬುದು ಹೇಗೆ ?

(ಪರಿಹಾರ):-ಹೇಳುತ್ತೇನೆ. (ಇವರು) ನಾಯಕರು, ಸ್ವತಂತ್ರರು ಅರಿಯುವ ಸಾಮರ್ಥ್ಯವುಳ್ಳವರು. ಜ್ಞಾನಶಕ್ತಿಯಿಂದೊಡಗೂಡಿದ ಸ್ವಭಾವದವರು ಎಂದರ್ಥ. ಹೇಗೆ ಸೂರ್ಯನು ಯಾವಾಗಲೂ ಪ್ರಕಾಶಸ್ವರೂಪನೇ ಆಗಿದ್ದರೂ " ಬೆಳಗುತ್ತಾನೆ " ಎನ್ನುವರೋ, ಎಂದಿಗೂ ಓಡಾಡುವದಿಲ್ಲದಿದ್ದರೂ ಬೆಟ್ಟಗಳು ಯಾವಾಗಲೂ " ನಿಂತಿರುತ್ತವೆ " ಎಂದು ಹೇಳುವರೋ, ಅದರಂತೆಯೇ (ಇದು).

1. ಈ ಮಾತು ಭಾಷ್ಯದಲ್ಲಿ ಬಿಟ್ಟುಹೋಗಿದೆ.

2. ಕ್ರಿಯೆಯನ್ನು ಮಾಡುವದಕ್ಕೂ ಬಿಡುವದಕ್ಕೂ ಸ್ವತಂತ್ರನಾಗಿರುವವನನ್ನಲ್ಲವೆ, ಕರ್ತೃವೆನ್ನಬೇಕು? ಜ್ಞಾನಿಯು ನಿತ್ಯಜ್ಞಾನಸ್ವರೂಪನೇ ಆದರೆ ಅವನು " ಅರಿಯುತ್ತಾನೆ " ಎಂದು ವ್ಯವಹರಿಸುವದು ಸರಿಯೆ?—ಎಂದು ಪೂರ್ವಪಕ್ಷಿಯ ಆಕ್ಷೇಪ. ಸೂರ್ಯನು ನಿತ್ಯಪ್ರಕಾಶರೂಪನಾದರೂ ಬೆಳಗುತ್ತಾನೆ ಎಂದು ವ್ಯವಹರಿಸುವಂತೆ ಇದು ಔಪಚಾರಿಕ ಪ್ರಯೋಗವಾಗಿದೆ ಎಂದು ಪರಿಹಾರ.

ಕ್ರಮಶಃ ನ ಹಿ ಬುದ್ಧಸ್ಯ ಜ್ಞಾನಂ ಧರ್ಮೇಷು ತಾಯಿನಃ |
 ಸರ್ವೇ ಧರ್ಮಾಸ್ತಥಾ ಜ್ಞಾನಂ ನೈತದ್ ಬುದ್ಧೇನ ಭಾಷಿತಮ್ ||೯೯||

೯೯. ತಾಯಿಯಾದ ಬುದ್ಧನ (ದೃಷ್ಟಿಯಲ್ಲಿ) ಧರ್ಮದಲ್ಲಿರುವ ಜ್ಞಾನವು ಚಲಿಸುವದಿಲ್ಲ. ಸರ್ವಧರ್ಮರೂ ಹಾಗೆಯೇ (ಚಲಿಸುವದಿಲ್ಲ). ಈ ಜ್ಞಾನವು (ಗೌತಮ) ಬುದ್ಧನಿಂದ ಹೇಳಲ್ಪಟ್ಟಿರುವದಿಲ್ಲ.

(ಭಾಷ್ಯ)

೩೬೫. ಯಸ್ಮಾತ್ ನ ಹಿ ಕ್ರಮತೇ ಬುದ್ಧಸ್ಯ ಪರಮಾರ್ಥದರ್ಶಿನಃ ಜ್ಞಾನಂ ವಿಷಯಾನ್ತರೇಷು ಧರ್ಮೇಷು ಧರ್ಮಸಂಸ್ಥಂ ಸವಿತರೀವ ಪ್ರಭಾ | ತಾಯಿನಃ “ತಾಯಃ ಅಸ್ತಿ ಇತಿ ತಾಯಿಗಾ|” ಅಸ್ಯ ಅಸ್ತಿ ಇತಿ ತಾಯೀ| ಸನ್ತಾನವತೋ ನಿರನ್ತರಸ್ಯ ಆಕಾಶಕಲ್ಪಸ್ಯ ಇತ್ಯರ್ಥಃ ಪೂಜಾವತೋ ವಾ | ಸರ್ವೇ ಧರ್ಮಾಃ ಆತ್ಮಾನೋಽಪಿ ತಥಾ ಜ್ಞಾನವದೇವ ಆಕಾಶಕಲ್ಪತ್ವಾತ್ ನ ಕ್ರಮನ್ತೇ ಕ್ವಚಿದಪಿ ಅರ್ಥಾನ್ತರೇ ಇತ್ಯರ್ಥಃ | ಯತ್ ಆದೌ ಉಪನ್ಯಸ್ತಮ್ “ಜ್ಞಾನೇನ ಆಕಾಶಕಲ್ಪೇನ” (೨-೧) ಇತ್ಯಾದಿ, ತದಿದಮ್ ಆಕಾಶಕಲ್ಪಸ್ಯ ತಾಯಿನಃ ಬುದ್ಧಸ್ಯ ತದನನ್ಯತ್ವಾತ್ ಆಕಾಶ ಕಲ್ಪಂ ಜ್ಞಾನಂ ನ ಕ್ರಮತೇ ಕ್ವಚಿದಪಿ ಅರ್ಥಾನ್ತರೇ ತಥಾ ಧರ್ಮಾಃ ಇತಿ ||

(ಗಾಷ್ಯಾರ್ಥ)

ಬುದ್ಧನ ಪರಮಾರ್ಥವನ್ನು ಕಂಡುಕೊಂಡಿರುವಾತನ (ದೃಷ್ಟಿಯಲ್ಲಿ) ಧರ್ಮ ರಲ್ಲಿರುವ ಜ್ಞಾನವು, ಸೂರ್ಯನಲ್ಲಿರುವ ಬೆಳಕು ಹೇಗೆ (ಸೂರ್ಯನನ್ನು ಬಿಟ್ಟು ಮತ್ತೊಂದೆಡೆಗೆ ಹೋಗುವದಿಲ್ಲವೋ ಹಾಗೆ) ಬೇರೆಯ ವಿಷಯಗಳೆಡೆಗೆ ಹೋಗುವದೇ ಇಲ್ಲ. ತಾಯಿಯಾದ-ತಾಯವುಳ್ಳವನು ತಾಯಿಯು, ಸಂತತವಾಗಿರುವ ಎಡೆಬಿಡದೆ ಆಕಾಶದಂತೆ (ವ್ಯಾಪಿಸಿರುವ) ಎಂದರ್ಥ ; ಅಥವಾ ಪೂಜೆಯುಳ್ಳ (ಪೂಜ್ಯನಾದ) ;

1. ‘ಧರ್ಮಸಂಸ್ಥಮ್’ ಎಂಬುದು ಧರ್ಮೇಷು ಎಂಬುದರ ವ್ಯಾಖ್ಯಾನವೆಂದಿಟ್ಟು ಕೊಂಡರೆ ತಾಯಿನಃ ಬುದ್ಧಸ್ಯ (ಮತಃ) ಧರ್ಮೇಷು (ಸ್ಥಿತಂ) ಜ್ಞಾನಂ ನ ಹಿ (ಕ್ವಚಿತ್) ಕ್ರಮತೇ | ತಥಾ ಸರ್ವೇ ಧರ್ಮಾಃ (ಅಪಿ ನ ಕ್ವಚಿತ್ ಕ್ರಮನ್ತೇ) -ಎಂದು ಕಾರಿಕೆಗೆ ಅನ್ವಯ. “ಧರ್ಮಿ ಸಂಸ್ಥಮ್” ಎಂದು ಪಾಠವಿದ್ದರೆ ತಾಯಿನಃ ಬುದ್ಧಸ್ಯ ಜ್ಞಾನಂ ಧರ್ಮೇಷು (ವಿಷಯಾನ್ತರೇಷು) ನ ಹಿ ಕ್ರಮತೇ | ತಥಾ ಸರ್ವೇ ಧರ್ಮಾಃ ನ (ಕ್ವಚಿತ್) ಕ್ರಮನ್ತೇ” ಎಂದು ಅನ್ವಯ. ಮೊದಲನೆಯ ಅನ್ವಯದಂತೆ ಇಲ್ಲಿ ಅರ್ಥವನ್ನು ಬರೆದಿದೆ. ಎರಡನೆಯ ಅನ್ವಯದಲ್ಲಿ ತಾಯಿಯಾದ ಬುದ್ಧನ ಜ್ಞಾನವು ವಿಷಯಗಳಲ್ಲಿ ಹೋಗಿ ಸೇರುವದಿಲ್ಲ—ಎಂದು ಅರ್ಥವನ್ನು ಮಾಡಬೇಕು. ಅದು ಭಾಷ್ಯದ ಉಳಿದ ಭಾಗಕ್ಕೂ ಹೊಂದಿಕೊಳ್ಳುತ್ತದೆ.

ಅಥವಾ ಪ್ರಕೃಷ್ಟವಾದ ಜ್ಞಾನವುಳ್ಳ-(ಬುದ್ಧನ ಮತದಲ್ಲಿ ಜ್ಞಾನವು) ಬೇರೆಯ ವಿಷಯಗಳಲ್ಲಿ ಹೋಗಿಸೇರುವದಿಲ್ಲ (ಎಂದರ್ಥ). ಮತ್ತು ಎಲ್ಲಾ ಧರ್ಮರೂ (ಎಲ್ಲಾ) ಆತ್ಮರೂ ಜ್ಞಾನದಂತೆಯೇ ಆಕಾಶಸಮರಾಗಿರುವದರಿಂದ ಮತ್ತೊಂದು ಬೇರೆ ಯಾವ ವಿಷಯದಲ್ಲಿಯೂ ಹೋಗಿ ಸೇರುವದಿಲ್ಲ ಎಂದರ್ಥ.

“ ಆಕಾಶಕಲ್ಪನಾದ ಜ್ಞಾನದಿಂದ ” ಎಂದು ಮುಂತಾಗಿ (೪-೧) ಮೊದಲು ಹೇಳುತ್ತಿವೆ; ಅದನ್ನೇ ಇಲ್ಲಿ ಆಕಾಶಕಲ್ಪನಾದ ತಾಯಿಯಾಗಿರುವ ಬುದ್ಧನ ಆಕಾಶಕಲ್ಪನಾದ ಜ್ಞಾನವು ಅತನ ಸ್ವರೂಪಕ್ಕಿಂತ ಬೇರೆಯಲ್ಲವಾದ್ದರಿಂದ ಮತ್ತೆ ಯಾವ ವಿಷಯಕ್ಕೂ ಹೋಗಿಸೇರುವದಿಲ್ಲ, ಧರ್ಮರೂ ಹಾಗೆಯೇ-ಎಂದು (ಉಪಸಂಹಾರ ಮಾಡಿರುತ್ತಾರೆ¹).

(ಭಾಷ್ಯ)

೩೬೬. (ಜ್ಞಾನಮ್²) ಆಕಾಶಮಿವ ಅಚಲಮ್ ಅವಿಕ್ರಿಯಂ ನಿರವಯವಂ ನಿತ್ಯಮ್ ಅದ್ವಿತೀಯಮ್ ಅಸಂಜ್ಞಮ್ ಅದೃಶ್ಯಮ್ ಅಗ್ರಾಹ್ಯಮ್ ಅಶನಾಯಾತ್ಯತೀತಂ ಬ್ರಹ್ಮಾತ್ಮತತ್ತ್ವಮ್ “ ನ ಹಿ ದೃಷ್ಟದೃಷ್ಟೇರ್ವಿಪರಿಲೋಪೋ ವಿದ್ಯತೇ ” (ಬೃ. ೪-೩-೨೩) ಇತಿ ಶ್ರುತೇಃ | ಜ್ಞಾನಜ್ಞೇಯಜ್ಞಾತ್ಪರಿಹಿತಮ್ ಪರಮಾರ್ಥತತ್ತ್ವಮ್ ಅದ್ವಯಮ್ ಏಕತಾ ನ ಬುದ್ಧೇನ ಭಾಷಿತಮ್ | ಯದ್ಯಪಿ ಬ್ರಾಹ್ಮಾರ್ಥನಿರಾಕರಣಂ ಜ್ಞಾನಮಾತ್ರಕಲ್ಪವಾ ಚ ಅದ್ವಯವಸ್ತುಸಾವಿಸ್ಯಮ್ ಉಕ್ತಮ್ | ಇದಂ ತು ಪರಮಾರ್ಥತತ್ತ್ವಮ್ ಅದ್ವೈತಂ ವೇದಾನ್ತಷ್ಟೇವ ವಿಜ್ಞೇಯಮ್ ಇತ್ಯರ್ಥಃ ||

(ಭಾಷ್ಯಾರ್ಥ)

ಈ ಜ್ಞಾನವು, ಆಕಾಶದಂತೆ ಅಚಲವಾಗಿಯೂ, ವಿಕಾರವಿಲ್ಲದ್ದಾಗಿಯೂ ಅವಯವವಿಲ್ಲದ್ದಾಗಿಯೂ ನಿತ್ಯವಾಗಿಯೂ ತನಗೆ ರಡನೆಯ ದಿಲ್ಲದ್ದಾಗಿಯೂ (ಮತ್ತೊಂದರ) ಸೋಂಕಿಲ್ಲದ್ದಾಗಿಯೂ ಕಾಣುವದಕ್ಕಾಗದ್ದಾಗಿಯೂ ಹಿಡಿದು

1. “ ಉಪಸಂಹೃತಮ್ ” ಎಂಬ ಮಾತು ಭಾಷ್ಯದಲ್ಲಿದ್ದದ್ದು ಬಿಟ್ಟುಹೋಗಿದೆ ಎಂದು ತೋರುತ್ತದೆ. “ ತದಿದಮಿಹೋಪಸಂಹೃತಮ್ ಇತಿ ಶೇಷಃ ” ಎಂದು ವ್ಯಾಖ್ಯಾನದಲ್ಲಿದೆ.
2. ಈ ಮಾತು ಭಾಷ್ಯದಲ್ಲಿ ಇಲ್ಲಿರಬೇಕೆಂದು ಮೂಲಾನುಸಾರವಾಗಿ ಕಲ್ಪಿಸಲಾಗಿದೆ.

ಕೊಳ್ಳುವದಕ್ಕೆ ಬಾರದ್ದಾಗಿಯೂ, ಹಸಿವು ಮುಂತಾದವುಗಳನ್ನು ದಾಟಿರುಷದಾಗಿ ಯೂ ಇರುವ ಬ್ರಹ್ಮಾತ್ಮತತ್ವವು. “ನೋಡುವಾತನ ನೋಟಕ್ಕೆ ನಾಶವೆಂಬುದೇ ಇಲ್ಲ” (ಬೃ. ೪-೨-೨೨) ಎಂಬ ಶ್ರುತಿಯು ಇದಕ್ಕೆ ಪ್ರಮಾಣವು. ಜ್ಞಾನ, ಜ್ಞೇಯ, ಜ್ಞಾತೃ-ಎಂಬ ಭೇದಗಳಿಲ್ಲದ ತನಗೆರಡನೆಯದಿಲ್ಲದ ಈ ಪರಮಾರ್ಥತತ್ವವು (ಗೌತಮ) ಬುದ್ಧನಿಂದ ಹೇಳಲ್ಪಡಲಿಲ್ಲ. ಹೊರಗಿನ ವಸ್ತುವನ್ನು ನಿರಾಕರಿಸುವದು, ಜ್ಞಾನವೊಂದೇ (ಇರುವದೆಂದು) ಕಲ್ಪಿಸುವದು-(ಹೀಗೆ) ಅದ್ವಯವಸ್ತುವಿಗೆ ಸಮೀಪ ವಾಗಿರುವದನ್ನೇ ಅವನು ಹೇಳಿದ್ದರೂ (ಇದನ್ನು ಹೇಳಲಿಲ್ಲ). ಅದ್ವೈತವೆಂಬ ಈ ಪರಮಾರ್ಥತತ್ವವಾದರೂ ವೇದಾಂತಗಳಲ್ಲಿಯೇ ತಿಳಿಯಬರತಕ್ಕದ್ದಾಗಿರುತ್ತದೆ ಎಂದರ್ಥ.

ಮಂಗಳ

(ಭಾಷ್ಯ)

೩೬೭. ಶಾಸ್ತ್ರಸಮಾಪ್ತೌ ಪರಮಾರ್ಥತತ್ವಸ್ತುತ್ಯರ್ಥಂ ನಮಸ್ಕಾರ ಉಚ್ಯತೇ :-

(ಭಾಷ್ಯಾರ್ಥ)

ಶಾಸ್ತ್ರವನ್ನು ಮುಗಿಸುವ (ಕಾಲ)ದಲ್ಲಿ ಪರಮಾರ್ಥತತ್ವವನ್ನು ಹೊಗಳುವದ ಕ್ಯಾಗಿ ನಮಸ್ಕಾರವನ್ನು ಹೇಳುತ್ತಾರೆ :-

1. ಇದುವರೆಗೆ ಹೇಳಿರುವ ವಿಶೇಷಣಗಳು ಮಾಂಡೂಕ್ಯೋಪನಿಷತ್ತಿನ ೭ನೆಯ ಮಂತ್ರದಲ್ಲಿ ವರ್ಣಿಸಿರುವ ತುರಿಯೊಪನ್ನೇ ಇಲ್ಲಿ ಆಕಾಶಕಲ್ಪವಾದ ಜ್ಞಾನವೆಂದು ವರ್ಣಿಸಿದೆ ಎಂಬುದನ್ನು ಸೂಚಿಸುವವು. ಬೌದ್ಧರು ಒಪ್ಪುವ ಕ್ಷಣಿಕವಿಜ್ಞಾನಕ್ಕೂ ಈ ಸ್ವರೂಪ ಜ್ಞಾನಕ್ಕೂ ಇರುವ ದೆಚ್ಚು ಕಡಿಮೆಯು ಇವುಗಳಿಂದ ಸ್ಪಷ್ಟವಾಗುತ್ತವೆ.
2. ಆಕಾಶದಂತೆ ನಿತ್ಯವೂ ವ್ಯಾಪಕವೂ ಆದ ವಿಜ್ಞಾನವಿದೆ ಎಂಬುದಕ್ಕೆ ಈ ಶ್ರುತಿಯು ಪ್ರಮಾಣ.
3. ಬುದ್ಧ ಎಂಬ ಶಬ್ದವನ್ನು ಜ್ಞಾನಿ ಎಂಬರ್ಥದಲ್ಲಿಯೇ ಕಾರಿಕೆಯಲ್ಲಿ ಪ್ರಚುರವಾಗಿ ಉಪಯೋಗಿಸಿದೆಯಾದರೂ ಪ್ರಕೃತದಲ್ಲಿ ಬುದ್ಧನೆಂದರೆ ಗೌತಮಬುದ್ಧನೇ ಎಂಬುದು ಸ್ಪಷ್ಟ.
4. ವಿಜ್ಞಾನವಾದಿಗಳಾದ ಬೌದ್ಧರೂ ಅದ್ವೈತಿಗಳಂತೆ ಜ್ಞಾನವೊಂದೇ ಪರಮಾರ್ಥವೆಂದು ಕಲ್ಪಿಸಿರುವದರಿಂದ ಅವರ ವಾದವು ಅದ್ವೈತಕ್ಕೆ ಸಮೀಪವಾಗಿರೆಯೆಂದು ಹೇಳಿದೆ. ಆದರೆ ವಿಜ್ಞಾನವಾದವು ಯುಕ್ತಿಯುಕ್ತವಲ್ಲವೆಂಬುದನ್ನು ಈ ಪ್ರಕರಣದಲ್ಲಿ ಸ್ಪಷ್ಟವಾಗಿ ತೋರಿಸಿರುತ್ತದೆ. ಬೌದ್ಧವಾದದ ವಿಷಯವಾಗಿ ಓಠಿಕೆಯನ್ನು ನೋಡಿ.
5. ಬೃ. ೩-೯-೨೬ರ ಸೂಚನೆ.
6. ಈ ಪ್ರಕರಣವನ್ನು ಶಾಸ್ತ್ರವೆಂದು ಕರೆದಿರುವ ವಿಷಯಕ್ಕೆ ಓಠಿಕೆಯನ್ನು ನೋಡಿ.

ದುರ್ದರ್ಶಮತಿಗನ್ನಿರ್ಭರಮಜಂ ಸಾಮ್ಯಂ ವಿಶಾರದಮ್ |

ಬುದ್ಧ್ವಾ ಪದಮನಾನಾತ್ಮಂ ನಮಸ್ಕುರ್ಮೋ ಯಥಾಬಲಮ್ ||೧೦೦||

೧೦೦. ದುರ್ದರ್ಶವಾದ, ಅತಿಗಂಭೀರವಾದ, ಅಜವಾದ ಸಾಮ್ಯವಾದ, ವಿಶಾರದವಾದ, ನಾನಾತ್ವವಿಲ್ಲದ ಪದವನ್ನು ಅರಿತುಕೊಂಡು ಬಲವಿದ್ದಷ್ಟು ನಮಸ್ಕರಿಸುತ್ತೇನೆ.

(ಭಾಷ್ಯ)

೩೬೮. ದುರ್ದರ್ಶಂ ದುಃಖೀನ ದರ್ಶನಮ್ ಅಸ್ಯ ಇತಿ ದುರ್ದರ್ಶಮ್ | ಅಸ್ತಿ ನಾಸ್ತಿತ್ಯಾದಿ¹ ಚತುಷ್ಕೋಟಿವರ್ಜಿತತ್ವಾತ್ ದುರ್ವಿಜ್ಞೇಯಮ್ ಇತ್ಯರ್ಥಃ | ಅತ ಏವ ಅತಿಗನ್ನಿರ್ಭರಂ ದುಷ್ಟವೇಶಂ ಮಹಾಸಮುದ್ರವತ್ ಅಕೃತಪ್ರಜ್ಞೈಃ | ಅಜಂ ಸಾಮ್ಯಂ ವಿಶಾರದಮ್ | ಈದೃಕ್ಪದಮ್ ಅನಾನಾತ್ವಂ ನಾನಾತ್ವವರ್ಜಿತಂ ಬುದ್ಧ್ವಾ ಅವಗಮ್ಯ ತದ್ಭೂತಾಃ ಸಂತಃ ನಮಸ್ಕುರ್ಮಃ ತಸ್ಮೈ ಪದಾಯ | ಅವ್ಯವಹಾರ್ಯಮಸಿ ವ್ಯವಹಾರಗೋಚರತಾಮ್² ಆಪಾದ್ಯ ಯಥಾಬಲಂ ಯಥಾಶಕ್ತಿ ಇತ್ಯರ್ಥಃ ||

(ಭಾಷ್ಯಾರ್ಥ)

ದುರ್ದರ್ಶವಾದ: ಇದನ್ನು ಕಾಣುವದು ಕಷ್ಟದಿಂದ; ಆದ್ದರಿಂದ (ಇದು) ದುರ್ದರ್ಶವು. ಇದೆ, ಇಲ್ಲ ಮುಂತಾದ ನಾಲ್ಕುಕೋಟಿಗಳೂ ಇಲ್ಲದಾದ್ದರಿಂದ ಅರಿಯುವದಕ್ಕೆ ಕಷ್ಟವಾದದ್ದು ಎಂದರ್ಥ. ಆದ್ದರಿಂದಲೇ ಅತಿಗಂಭೀರವಾದ: (ಸರಿಯಾದ) ಪ್ರಜ್ಞೆಯನ್ನು ಮಾಡಿಕೊಳ್ಳದೆ ಇರುವವರಿಗೆ ದೊಡ್ಡ ಕಡಲಿನಂತೆ ಹೋಗುವದಕ್ಕೆ ಆಗದೆ ಇರುವಂಥದ್ದು. ಅಜವೂ ಸಾಮ್ಯವೂ ವಿಶಾರದವೂ ಆದದ್ದು³. ಇಂಥ ಅನಾನಾತ್ವವಾದ ನಾನಾತ್ವವಿಲ್ಲದ ಪದವನ್ನು ಅರಿತುಕೊಂಡು ನಿಶ್ಚಯಿಸಿಕೊಂಡು ಅದರ ಸ್ವರೂಪವನ್ನೇ ಹೊಂದಿದವರಾಗಿ⁴ ಆ ಪದವನ್ನು ನಮಸ್ಕರಿಸುತ್ತೇನೆ.

1. " ಅಸ್ತಿ ನಾಸ್ತಿ " ಎಂಬ ಆಚ್ಛಿನ್ನ ಪಾಠಕ್ಕಿಂತ ಇದು ಉತ್ತಮ.

2. " ವ್ಯವಹಾರಗೋಚರಮ್ " ಆ||

3. ೪-೯೩ ರಲ್ಲಿಯೂ ಈ ವಿಶೇಷಣಗಳಿವೆ; ಆದ್ದರಿಂದ ಮತ್ತೆ ವಿವರಿಸಲಿಲ್ಲ.

4. ಅದ್ವೈತತತ್ತ್ವವನ್ನು ಅರಿತಾಗ ಅದೇ ನಾನಾಗಿರುವೆವು.

ರಿಸುತ್ತೇವೆ. ಅವ್ಯವಹಾರ್ಯವಾದರೂ ವ್ಯವಹಾರಕ್ಕೆ ವಿಷಯವಾಗಿ ಮಾಡಿಕೊಂಡು¹ ಬಲವಿದ್ದಷ್ಟುಮಟ್ಟಿಗೆ ಶಕ್ತಿಯಿದ್ದಷ್ಟುಮಟ್ಟಿಗೆ (ನಮಸ್ಕರಿಸುತ್ತೇನೆ) ಎಂದರ್ಥ.

ಭಾಷ್ಯಕಾರರ ಮಂಗಲ.

ಅಜಮುಪಿ ಜನಿಯೋಗಂ ಪ್ರಾಸದೈಶ್ವರ್ಯಯೋಗಾ.

ದಗತಿ ಚ ಗತಿಮುತ್ರಾಂ ಪ್ರಾಸದೇಕಂ ಹ್ಯನೇಕಮ್ |

ವಿವಿಧವಿಷಯಧರ್ಮಗ್ರಾಹಿಮುಗ್ಧೇಕ್ಷಣಾನಾಂ

ಪ್ರಣತಭಯವಿಹಸ್ತೌ ಬ್ರಹ್ಮಯತ್ತನ್ನತೋಽಸ್ಮಿ

|| ೧ ||

೧. ಬಗೆಬಗೆಯ ವಿಷಯಗಳ ಧರ್ಮವನ್ನು ಗ್ರಹಿಸುವದರಿಂದ ಮೋಹ ಗೊಂಬಿರುವ ನೋಟವುಳ್ಳವರಿಗೆ ಯಾವ ಬ್ರಹ್ಮವು (ತಾನು ನಿಜವಾಗಿ) ಅಜವಾಗಿ ದ್ದರೂ ಐಶ್ವರ್ಯಯೋಗದಿಂದ² ಹೆಚ್ಚಿನ ಸಂಬಂಧವನ್ನು ಪಡೆದಿರುವದೋ, (ತನ್ನಲ್ಲಿ) ಗಮನವಿಲ್ಲದ್ದಾದರೂ ಗತಿಯುಳ್ಳದ್ದಾಗಿರುವದೋ, (ತಾನು) ಒಂದೇ (ಆಗಿದ್ದರೂ) ಅನೇಕವಾಗಿರುವದೋ, ನಮಸ್ಕರಿಸಿದವರ ಅಂಜಿಕೆಯನ್ನು³ ನಾಶ ಗೊಳಿಸುವದಾಗಿರುವದೋ ಆದನ್ನು ನಮಸ್ಕರಿಸುವೆನು.

ಪ್ರಜ್ಞಾವೈಶಾಖವೇಧಕ್ಷುಭಿತಜಲನಿಧೇವೇದನಾವೋಽನುರಕ್ತಂ

ಭೂತಾನ್ಯಾತೋಕ್ಯ ಮಗ್ನಾನ್ಯವಿರತಜನನಗ್ರಾಹಣೋರೇ ಸಮುದ್ರೇ |

ಕಾರುಣ್ಯಾದುದ್ಧಧಾರಾವೃತಮಿದಮುಸುಲೈದುರ್ಲಭಂ ಭೂತಹೇತೋ

ಯುಕ್ತಂ ಪೂಜ್ಯಾಭಿಪೂಜ್ಯಂ ಪರಮಗುರುಮಮುಂ ಪಾದಪಾತ್ಯೇರ್ನತೋಽಸ್ಮಿ ||೨||

೨. ಎದೆಬಿಡವೆ ಬರುವ ಜನ್ಮಗಳೆಂಬ ಮೋಸಳೆಗಳಿಂದ ಭಯಂಕರವಾಗಿರುವ ಸಮುದ್ರದಲ್ಲಿ ಮುಳುಗಿರುವ ಪ್ರಾಣಿಗಳನ್ನು ನೋಡಿ ಯಾವಾತನು ಕರುಣೆಯಿಂದ, ತನ್ನ ಪ್ರಜ್ಞೆಯೆಂಬ ಕಡೆಗೋಲಿನ ಕಡಿತದಿಂದ⁴ ಗರಬಾಡಿದ ವೇದವೆಂಬ ಸಾಗರದ ಒಳಗಡೆಯಲ್ಲಿ ವೇನತೆಗಳಿಗೂ ದುರ್ಲಭವಾಗಿದ್ದ ಈ ಅಮೃತವನ್ನು⁵ ಪ್ರಾಣಿಗಳಿಗಾಗಿ

1. ನಿಜವಾಗಿ ತತ್ತ್ವವು ನಮಸ್ಕಾರಾದಿವ್ಯವಹಾರಕ್ಕೂ ಹೊರಚ್ಛಾಗಿರುವದರಿಂದ ವಿಷಯವೆಂದು ಕಲ್ಪಿಸಿಕೊಂಡೇ ನಮಸ್ಕರಿಸುತ್ತೇನೆ ಎಂದರ್ಥ.

2. ಅಚಿಂತ್ಯಶಕ್ತಿಯಿಂದ.

3. ದ್ವೈತರೂಪವಾದ ಸಂಸಾರದ ಅಂಜಿಕೆಯನ್ನು.

4. ವಿಚಾರದಿಂದ

5. ನೋಕ್ಷಕಾರಣವಾದ ಈ ಅಚ್ಚಾತಬ್ರಹ್ಮವಾದವನ್ನು.

ಎತ್ತಿ ಕೊಟ್ಟನೋ, ಪೂಜ್ಯರಿಗೂ ಪೂಜ್ಯನಾಗಿರುವ ಆ ಪರಮಗುರುವನ್ನು¹ ಕಾಲುಗಳ ಮೇಲೆ ಬಾರಿಬಾರಿಗೂ ಬಿದ್ದು ನಮಸ್ಕರಿಸುವೆನು.

ಯತ್ಪ್ರಜ್ಞಾ ಲೋಕಘಾಸಾ ಪ್ರತಿಹತಿಮಗಮತ್ ಸ್ವಾಂತಮೋಹಾನ್ಧಕಾರೋ
 ಮಜ್ಜೋನ್ಮಚ್ಚ ಘೋರೇ ಹ್ಯಸಕೈದುಪಜನೋದನ್ವತಿ ತ್ರಾಸನೇ ಮೇ |
 ಯತ್ಪಾದಾವಾಶ್ರಿತಾನಾಂ ಶ್ರುತಿಶಮವಿನಯಪ್ರಾಪ್ತಿರಗ್ರಾಹ್ಯಮೋಘಾ
 ತತ್ಪಾದೌ ಪಾವನೀಯೌ ಭವಭಯವಿನುದೌ ಸರ್ವಭಾವೈರ್ನಮಸ್ಯೇ || ೩ ||

೩. ಅನೇಕಾವೃತ್ತಿ ಹುಟ್ಟುವದೆಂಬ ಭಯಂಕರವಾದ ಕಷ್ಟದಾಯಕವಾದ ಸಮುದ್ರದಲ್ಲಿ ಮುಳುಗುತ್ತಲೂ ಏಳುತ್ತಲೂ ಇದ್ದ ನನ್ನ ಹೃದಯದ ಮೋಹವೆಂಬ ಕತ್ತಲೆಯು ಯಾವನ ಪ್ರಜ್ಞೆಯೆಂಬ ಬೆಳಕಿನ ಹೊಳಪಿನಿಂದ ನಾಶವನ್ನು ಹೊಂದಿತೋ ಯಾರ ಪಾದಗಳನ್ನು ಆಶ್ರಯಿಸಿರುವವರಿಗೆ ಬಹುಮುಖ್ಯವೂ ಅಮೂಲ್ಯವೂ ಆಗಿರುವ ಶ್ರುತ್ಯುಕ್ತ ಶಮವೂ ವಿನಯವೂ ದೊರೆಯುವವೋ, ಸಂಸಾರದ ಭಯವನ್ನು ತೊಲಗಿಸುವ ಆ (ಗುರುಗಳ²) ಪವಿತ್ರವಾದ ಪಾದಗಳನ್ನು ಸರ್ವಭಾವಗಳಿಂದಲೂ³ ನಮಸ್ಕರಿಸುವೆನು.

ಇತಿ ಮಾಣ್ಡು ಕ್ರೋಸನಿಷತ್ಕಾರಿಕಾಭಾಷ್ಯಂ ಸಂಪೂರ್ಣಮ್
 ಓಂ ತತ್ ಸತ್



-
1. ಗುರುಗಳ ಗುರುಗಳಾದ ಶ್ರೀಗೌಡಪಾದರನ್ನು.
 2. ಶ್ರೀಗೋವಿಂದಭಗವತ್ಪಾದರ.
 3. ವಾಚ್ಮನಃ ಕಾಯಗಳಿಂದ.

ಮಾಂಡೂಕ್ಯಕಾರಿಕೆಯ ಸಾರ

ಆಗಮಪ್ರಕರಣ

ಕಾ. ೧-೫. ಎಚ್ಚರದವಸ್ಥೆಯಲ್ಲಿರುವ ಹೊರ ಆರಿವಿನ ಆತ್ಮನಿಗೆ ವಿಶ್ವನೆಂದು ಹೆಸರು; ಕನಸಿನಲ್ಲಿ ಒಳಆರಿವಿನ ಆತ್ಮನಿಗೆ ತ್ರೈಜಸನೆಂದು ಹೆಸರು; ತನಿದ್ರೆಯಲ್ಲಿ ಬರಿಯ ಆರಿವಿನ ಗಟ್ಟಿಯಾಗಿರುವ ಆತ್ಮನಿಗೆ ಪ್ರಾಜ್ಞನೆಂದು ಹೆಸರು. ಒಬ್ಬ ಆತ್ಮನೇ ಹೀಗೆ ಅವಸ್ಥೆಗಳ ಉಪಾಧಿಯಿಂದ ಮೂರು ಬಗೆಯಾಗಿ ತೋರುತ್ತಿರುವನು. ಇಂದ್ರಿಯಗಳ ಮೂಲಕ ಆರಿಯುವ ವಿಶ್ವವು, ಮನಸ್ಸಿನ ಮೂಲಕ ನೆನಪಿಗೆ ತಂದುಕೊಳ್ಳುವ ತ್ರೈಜಸವು, ಈ ಎರಡು ಬಗೆಯ ಅನುಭವವೂ ಇಲ್ಲದ ಪ್ರಾಜ್ಞವು- ಎಂದು ಮೂರು ಬಗೆಯಲ್ಲಿಯೂ ಆತ್ಮನು ಎಚ್ಚರದಲ್ಲಿಯೇ ತೋರಿಬರುತ್ತಿರುವನು. ಸ್ಥೂಲವಾದ ವಿಷಯಗಳ ಭೋಗವು ವಿಶ್ವನಿಗೆ, ಸೂಕ್ಷ್ಮವಾದ ವಿಷಯಗಳ ಭೋಗವು ತ್ರೈಜಸನಿಗೆ, ವಿಷಯಭೋಗದ ಅಯಾಸವಿಲ್ಲದ ಅನಂದಭೋಗವು ಪ್ರಾಜ್ಞನಿಗೆ-ಹೀಗೆ ಭೋಗಗಳ ಉಪಾಧಿಯಿಂದಲೂ ಆತ್ಮನು ಒಬ್ಬನೇ ಮೂರು ವಿಧವಾಗಿ ತೋರುತ್ತಿರುವನು.

೬-೯. ಸುಷುಪ್ತಿಯ ಆತ್ಮನಾದ ಪ್ರಾಜ್ಞನೇ ಜಗತ್ಸೃಷ್ಟಿವಾದ ಪ್ರಾಣನು. ಆ ಪ್ರಾಣನಿಂದಲೇ ಚೇತನಾಚೇತನಾತ್ಮಕವಾದ ಜಗತ್ತೆಲ್ಲವೂ ಹುಟ್ಟುವದು. ಪ್ರಾಣನು ಜಗದ್ರೂಪವಾಗುವ ಸೃಷ್ಟಿಯನ್ನು ವಾದಿಗಳು ಬಗೆಬಗೆಯಾಗಿ ವಿಕಲ್ಪಿಸಿರುತ್ತಾರೆ; ಅದರ ಅವಿದ್ಯೆಯೆಂಬ ಸ್ವಭಾವವೊಂದಲ್ಲದೆ ಈ ಸೃಷ್ಟಿಗೆ ಬೇರೆ ಯಾವದೂ ಕಾರಣವಿರುವುದಿಲ್ಲ.

೧೦-೧೫. ನಿಜವಾಗಿ ನೋಡಿದರೆ ಆತ್ಮನಲ್ಲಿ ವಿಶ್ವ, ತ್ರೈಜಸ, ಪ್ರಾಜ್ಞ ಎಂಬ ಮೂರು ರೂಪಗಳೂ ಇರುವುದಿಲ್ಲ. ಅವನು ಈ ಮೂರು ರೂಪಕ್ಕಿಂತಲೂ ಬೇರೆಯವನಾದ ತುರೀಯನು, ನಾಲ್ಕನೆಯವನು, ಅದ್ವಿತೀಯನು. ಪ್ರಾಜ್ಞರೂಪದಲ್ಲಿ ಏನನ್ನೂ ಅರಿಯದ್ದೆಂಬ ಕಾರಣಾಜ್ಞಾನವಿರುತ್ತದೆ; ವಿಶ್ವತ್ರೈಜಸರಲ್ಲಿ ಈ ಕಾರಣವೂ ಇದರಿಂದಾಗುವ ತಪ್ಪುತಿಳಿವೆಂಬ ಕಾರ್ಯಾಜ್ಞಾನವೂ ಇರುತ್ತವೆ. ಕಾರಣಾಜ್ಞಾನರೂಪವಾದ ನಿದ್ರೆಯಾಗಲಿ ಕಾರ್ಯಾಜ್ಞಾನರೂಪವಾದ ಕನಸಾಗಲಿ ಇಲ್ಲದೆ ತನ್ನ ಚೈತನ್ಯಸ್ವರೂಪವಾದ ಎಚ್ಚರಿನಲ್ಲಿಯೇ ಇರುವವನು ತುರೀಯನು. ಅಜ್ಞಾನವೂ ಅನ್ಯಥಾಜ್ಞಾನವೂ ಆತ್ಮನಿಗೆ ನಿಜವಾಗಿಲ್ಲವೆಂದು ಯಾವನು ಅರಿತುಕೊಳ್ಳುವನೋ ಅವನೇ ನಿಜವಾಗಿ ಆತ್ಮಸ್ವರೂಪವನ್ನು ಅರಿತುಕೊಂಡವನು.

೧೬-೧೮. ಜೀವನಿಗೆ ಅನಾದಿಮಾಯೆಯಿಂದ ಈ ಅಜ್ಞಾನ, ಅನ್ಯಥಾಜ್ಞಾನಗಳೆಂಬ ಕನಸು ಅಗಿರುತ್ತದೆಯೇ ಹೊರತು ಅವನಲ್ಲಿ ಇದು ಪರಮಾರ್ಥವಾಗಿ ಇರುವುದಿಲ್ಲ. ಈ ಕನಸಿನಿಂದ ಎಚ್ಚಿತ್ತಕೂಡಲೆ ಆತ್ಮತತ್ವವು ಹುಟ್ಟಿಲ್ಲದ್ದು, ಯಾವ ನಿದ್ರೆಯಾಗಲಿ ಕನಸಾಗಲಿ ಇಲ್ಲದ್ದು, ತನಗೆರಡನೆಯದಿಲ್ಲದ್ದು-ಎಂಬ ಅರಿವು ಆಗುವದು. ಈಗ ಅವಸ್ಥೆಗಳು, ವಿಶ್ವತ್ರೈಜಸಾದಿರೂಪಗಳು-ಎಂಬ ಪ್ರಪಂಚವಿದೆಯೆಂದೂ ಜ್ಞಾನದಿಂದ ಅದು ಹೋಗುವ

ದೊಡ್ಡ ಅಭಿಪ್ರಾಯವಲ್ಲ; ಅದು ಪರಮಾರ್ಥವಾಗಿಲ್ಲವೇ ಇಲ್ಲ, ಅತ್ಮನು ಯಾವಾಗಲೂ ನಿಜವಾಗಿ ಅದ್ವೈತನೇ ಆಗಿರುತ್ತಾನೆ-ಎಂದು ಅರಿತುಕೊಳ್ಳುವದೇ ಅದ್ವೈತಶಾಸ್ತ್ರಿಯು. ಈ ಜ್ಞಾನವನ್ನು ತಿಳಿಸುವ ಗುರು, ಅದನ್ನು ಅರಿಯುವ ಶಿಷ್ಯ-ಎಂಬ ಭೇದವೂ ಪರಮಾರ್ಥವಲ್ಲ. ಅವಿದ್ಯಕವಾದ ಈ ಭೇದವು ಪರಮಾರ್ಥವಾಗಿರುವಂತೆ ಜ್ಞಾನವಾಗುವವರೆಗೆ ತೋರುತ್ತಿರುತ್ತದೆ. ಜ್ಞಾನವುಂಟಾದ ಬಳಿಕ ಈ ಭೇದವೂ ಮೂಲಮೂಲವೇ ಎಂಬ ಅರಿವು ಉಂಟಾಗಿಬಿಡುತ್ತದೆ.

೧೯-೨೩. ಅತ್ಮನಲ್ಲಿ ವಾಚ್ಯವಾಚಕರೂಪವಾದ ಭೇದವೂ ಇರುವುದಿಲ್ಲ. ವಾಚ್ಯ ದೃಷ್ಟಿಯಿಂದ ಅತ್ಮನು ಬ್ರಹ್ಮವು; ವಾಚಕದೃಷ್ಟಿಯಿಂದ ನೋಡಿದರೆ ಅತ್ಮನು ಓಂಕಾರವು, ವಾಚ್ಯವಾಚಕವಿಭಾಗರಹಿತನಾದ ತುರಿಯಾತ್ಮನನ್ನು ಓಂಕಾರವೆಂದಾಗಲಿ ಬ್ರಹ್ಮವೆಂದಾಗಲಿ ಕರೆಯುವದಕ್ಕಿಲ್ಲ. ಬ್ರಹ್ಮರೂಪವಾದ ಅತ್ಮನಲ್ಲಿ ವಿಶ್ವ, ತ್ರೈಜಸ, ಪ್ರಾಜ್ಞ-ಎಂಬ ಪಾದಗಳು ಕಲ್ಪಿತವಾಗಿರುವಂತೆ ಓಂಕಾರರೂಪವಾದ ಅತ್ಮನಲ್ಲಿ ಆಕಾರ, ಉಕಾರ, ಮಕಾರ-ಎಂಬ ಪಾದವಾಚಕಗಳಾದ ಮಾತ್ರೈಗಳು ಕಲ್ಪಿತವಾಗಿರುವವು. ಕಲ್ಪಿತಪಾದಗಳಿಗಿಂತ ವಿಲಕ್ಷಣವಾದ ತುರಿಯಾತ್ಮನೇ ಕಲ್ಪಿತಮಾತ್ರೈಗಳಿಗಿಂತ ವಿಲಕ್ಷಣವಾದ ಓಂಕಾರವು. ತುರಿಯತತ್ತ್ವವು ಪಾದವೂ ಅಲ್ಲ, ಮಾತ್ರೆಯೂ ಅಲ್ಲ.

೨೪-೨೯. ಇಂಥ ವಾಚ್ಯವಾಚಕಭಾವವಿಲಕ್ಷಣವಾದ ಓಂಕಾರವೇ ಪ್ರಣವವು. ಇದನ್ನು ಪಾದಗಳು, ಮಾತ್ರೈಗಳು-ಎಂಬ ಕಲ್ಪಿತೋಪಾಯದಿಂದ ತಿಳಿದುಕೊಂಡು ಅದರಲ್ಲಿಯೇ ಚಿತ್ತವನ್ನು ಇಟ್ಟುಕೊಂಡವರಿಗೆ ಅಂಜಿಕೆಯಿಲ್ಲ. ಪರಬ್ರಹ್ಮವೆಂದೂ ಅಪರಬ್ರಹ್ಮವೆಂದೂ ಶ್ರುತಿಹೇಳುವದು ಈ ಪ್ರಣವವನ್ನೇ. ಇದು ಅದಿಮುಧ್ಯಾಂತರಹಿತವಾದದ್ದು, ಎಲ್ಲಕ್ಕೂ ಅದಿಮುಧ್ಯಾಂತವು ಇವೇ. ಇದೇ ಜೀವರ ಹೃದಯದಲ್ಲಿರುವ ಈಶ್ವರನೆಂಬುದು. ಈ ಅನೂತ್ರವಾದ ಅಪರಿಚ್ಛಿನ್ನವಾದ ಪ್ರಪಂಚೋಪಶಮವಾದ ಓಂಕಾರವನ್ನು ಯಾವನು ಅರಿತಿರುವನೋ ಅವನೇ ಮುನಿಯು.

ವೈತಥ್ಯಪ್ರಕರಣ

೧-೩. ಕನಸಿನಲ್ಲಿ ಒಳಗೆ ಕಾಣುವ, ಹೊರಗೆ ಕಾಣುವ, ಭಾವಗಳೆಲ್ಲವೂ ಮಿಥೈಯಾಗಿರುವವು. ಏಕೆಂದರೆ ಅವು ಸಂಕುಚಿತವಾದ ದೇಹದೊಳಗಡೆಯಲ್ಲಿ ತೋರುತ್ತಿರುವವು; ಅಲ್ಲಿ ನೋಡುವ ದೂರಪ್ರದೇಶಗಳಿಗೆ ಹೋಗುವಷ್ಟು ಕಾಲವು ಅಲ್ಲಿರುವುದಿಲ್ಲ, ಎಚ್ಚರವನು ಅಲ್ಲಿರುವದೂ ಇಲ್ಲ. ಶ್ರುತಿಯಲ್ಲಿಯೂ ಈ ಅನುಭವಸಿದ್ಧವಾದ ವಿಷಯವನ್ನು ಅನುವಾದ ಮಾಡಿಕೊಂಡು ಕನಸಿನಲ್ಲಿ ಅತ್ಮನೊಬ್ಬನೇ ಸ್ವಯಂಜ್ಯೋತಿಯಾಗಿರುವನೆಂದು ಹೇಳಿರುತ್ತದೆ.

೪-೧೦. ಹೀಗೆಯೇ ಎಚ್ಚರದಲ್ಲಿ ತೋರುವ ಭಾವಗಳೂ ಮಿಥೈಯೆಂದು ಹೇಳಬೇಕು; ಏಕೆಂದರೆ ಎಚ್ಚರವೂ ಕನಸಿನಂತೆಯೇ ಇದೆ; ಅದರಲ್ಲಿಯೂ ಭಾವಗಳು ಗ್ರಾಹ್ಯ ಗ್ರಾಹಕರೂಪವಾಗಿರುತ್ತವೆ. ಎಚ್ಚರಕ್ಕೆ ಮೊದಲೂ ಎಚ್ಚರವು ಮುಗಿದಮೇಲೂ ಇಲ್ಲದಿರುವ ಈ ದೃಶ್ಯಗಳು ಎಚ್ಚರದ ಕಾಲದಲ್ಲಿಯೂ ಇಲ್ಲವೆಂಬುದೇ ಯುಕ್ತ. ಎಚ್ಚರದಲ್ಲಿರುವ ವಸ್ತುಗಳಿಗೆ ಪ್ರಯೋಜನವುಂಟೆಂಬುದು ಕನಸಿನ ವಸ್ತುಗಳಂತೆಯೇ; ಏಕೆಂದರೆ ಈ

ಸಪ್ರಯೋಜನತ್ವವು ಆಯಾ ಅವಸ್ಥೆಯಲ್ಲಿ ಮಾತ್ರ ಇದ್ದು ಮತ್ತೊಂದು ಅವಸ್ಥೆಯಲ್ಲಿ ಇಲ್ಲವಾಗುತ್ತದೆ. ಕನಸಿನಲ್ಲಿ ಕೆಲವು ಹೊಸದ್ದು ಶೈಲಿಗಳೂ ಕಾಣಿಸುತ್ತವೆ ಎಂಬುದು ನಿಜ; ಆದರೆ ಅವೂ ಸ್ಥಾನಿಧರ್ಮಗಳೇ, ಆ ಅವಸ್ಥೆಯಲ್ಲಿರುವವನಿಗೆ ಮಾತ್ರ ಕಾಣತಕ್ಕವೇ ಹೊರತು ಸ್ವತಃ ಸಿದ್ಧವಾಗಿರುವ ಸತ್ಯವಸ್ತುಗಳಲ್ಲ. ಮನಸ್ಸಿನಲ್ಲಿ ಮಾತ್ರ ಕಲ್ಪಿಸಿಕೊಂಡದ್ದು ಅಸತ್ತಾಗಿರಲೂ ಹೊರಗೆ ಕಂಡದ್ದು ಸತ್ತಾಗಿರಲೂ ತೋರುವದೆಂಬುದು ಎರಡು ಅವಸ್ಥೆಗಳಿಗೂ ಸಮಾನವಾಗಿರುತ್ತದೆ. ಆದ್ದರಿಂದ ಕನಸಿನ ತೋರಿಕೆಗಳಂತೆ ಎಚ್ಚರದ ತೋರಿಕೆಗಳೂ ಹುಸಿಯೇ ಎನ್ನುವದಕ್ಕೆ ಯಾವ ಅಡ್ಡಿಯೂ ಇಲ್ಲ.

೧೧-೧೫. ಈ ಎರಡು ಅವಸ್ಥೆಗಳಲ್ಲಿಯೂ ಅತ್ಮನೊಬ್ಬನೇ ಪರಮಾರ್ಥವಾಗಿರುವನು. ಅವುಗಳನ್ನು ಅದ್ವಿತೀಯನಾದ ಅನೊಬ್ಬನೇ ತನ್ನಲ್ಲಿ ಕಲ್ಪಿಸಿಕೊಂಡು ಕಾಣುತ್ತಿರುವನು-ಎಂಬುದು ಉಪನಿಷತ್ತಿದ್ದಾಂತವು. ತನ್ನೊಳಗೆ ಕೆಲವು ಭಾವಗಳನ್ನೂ ಹೊರಗೆ ಮತ್ತೆ ಕೆಲವು ಭಾವಗಳನ್ನೂ ವಿಲಕ್ಷಣಪ್ರಕಾರದಿಂದ ಕಲ್ಪಿಸಿರುವುದೂ ಈ ಎರಡವಸ್ಥೆಗಳಿಗೆ ಸಮಾನವಾಗಿರುತ್ತದೆ. ಒಳಗಿರುವ ಭಾವಗಳು ಆಯಾ ಪ್ರತ್ಯಯವಿರುವವನಿಗೆ ಇರುವಂತೆಯೂ, ಹೊರಗಿನ ಭಾವಗಳು ಸ್ಥಿರವಾಗಿ ಅನೋನ್ಯಪರಿಚ್ಛೇದ್ಯಗಳಾಗಿರುವಂತೆಯೂ ಕಾಣಿಸುವದರಲ್ಲಾಗಲಿ, ಒಳಗಿನ ಭಾವಗಳು ಅವ್ಯಕ್ತವಾಗಿಯೂ ಹೊರಗಿನವು ಸ್ಪಷ್ಟವಾಗಿಯೂ ತೋರುವದರಲ್ಲಾಗಲಿ ಈ ಎರಡು ಅವಸ್ಥೆಗಳ ದೃಶ್ಯಗಳಿಗೆ ಯಾವ ತಾರತಮ್ಯವೂ ಕಾಣಿಸುವದಿಲ್ಲ.

೧೬. ಈ ಕಲ್ಪನೆಗೆ “ನಾನು ಜೀವನು, ಕರ್ತೃಭೋಕ್ತೃಸ್ವರೂಪನು” ಎಂದು ಕಲ್ಪಿಸಿರುವದೇ ಮೂಲವು. ಹಿಂದಿನ ಅನುಭವಕ್ಕೆ ತಕ್ಕಂತೆ ಈಗಿನ ಸ್ವೃತಿಯೂ ಮತ್ತೆ ಅನುಭವಸ್ವೃತಿಗಳೂ ಸಂತತವಾಗಿ ಈ ಕಲ್ಪನೆಯಿಂದಲೇ ಆಗಿರುವವು.

೧೭-೧೮. ಕತ್ತಲೆಯಲ್ಲಿ ಇದು ಹಗ್ಗವೆಂದು ಗೊತ್ತುಮಾಡಿಕೊಳ್ಳದೆ ಇರುವಾಗ ಅದು ಹಾವು, ನೀರಿನ ಕೋಡಿ-ಮುಂತಾದ ರೂಪಗಳಿಂದ ತೋರುವಂತೆ ಅಜ್ಞಾನವಾದ ಆತ್ಮನಲ್ಲಿಯೂ ಅನೇಕ ಭಾವಗಳು ಕಲ್ಪಿತವಾಗಿರುತ್ತವೆ. ಇದು ಹಗ್ಗವೇ ಎಂದು ನಿಶ್ಚಯವಾಗಲು ಎಲ್ಲಾ ವಿಕಲ್ಪಗಳೂ ತೊಲಗುವಂತೆಯೂ ಹಗ್ಗವೊಂದೇ ಉಳಿಯುವಂತೆಯೂ ಆತ್ಮನನ್ನು ಅರಿತುಕೊಂಡಾಗ ಎಲ್ಲಾ ವಿಕಲ್ಪಗಳೂ ತೊಲಗಿ ಅತ್ಮನೊಬ್ಬನೇ ಪರಮಾರ್ಥವಾಗಿ ಉಳಿದುಕೊಳ್ಳುವನು.

೧೯. ಈ ಆತ್ಮನಲ್ಲಿ ಪ್ರಾಣನೇ ಮುಂತಾದ ಅನಂತಭಾವಗಳು ಕಲ್ಪಿತವಾಗಿರುವವು. ಮಾಯೆಯಿಂದ ಕಲ್ಪಿತವಾದ ವಸ್ತುಗಳು ನೋಟಕರನ್ನು ಮರುಳುಗೊಳಿಸುವಂತೆ ಈ ಆತ್ಮಮಾಯೆಯು ಆತ್ಮನನ್ನೇ ಮರುಳುಗೊಳಿಸಿದಂತೆ ಆಗಿರುತ್ತದೆ.

೨೦-೩೦. ಪ್ರಾಣನೆಂಬ ಕಾರಣಾತ್ಮನಾದ ಪ್ರಾಜ್ಞನು, ಅವನ ಕಾರ್ಯಗಳಾದ ಭೂತಗಳು, ಗುಣಗಳು, ತತ್ತ್ವಗಳು, ಪಾದಗಳು, ವಿಸಯಗಳು, ಲೋಕಗಳು, ದೇವತೆಗಳು-ಮುಂತಾಗಿ ಈ ಕಲ್ಪಿತಭೇದಗಳು ಲೆಕ್ಕವಿಲ್ಲದಷ್ಟಿರುತ್ತವೆ. ಅವೆಲ್ಲವೂ ಈ ಆತ್ಮನಲ್ಲಿಯೇ ಕಲ್ಪಿತವಾಗಿರುತ್ತವೆ. ಆಯಾ ಕಲ್ಪನೆಯೇ ಪರಮಾರ್ಥವೆಂದು ಆಯಾ ವಾದಿಗಳು ಪಟ್ಟು ಹಿಡಿದಿರುವರು; ಆಯಾ ಸಿದ್ಧಾಂತದ ಅಚಾರ್ಯರ ಹೇಳಿಕೆಯನ್ನು ಅವರ ಅನುಯಾಯಿ

ಗಳು ನಂಬಿರುವದರಿಂದ ತತ್ತ್ವವನ್ನು ಸರಿಯಾಗಿ ತಿಳಿಯದಂತೆ ಅಡ್ಡಿಯಾಗಿರುತ್ತದೆ. ಆತ್ಮನು ಈ ಯಾವ ಕಲ್ಪನೆಯೂ ಇಲ್ಲದವನೆಂದೂ ಅವನಲ್ಲಿ ಇನ್ನೆಲ್ಲ ತಪ್ಪುತಿಳಿವಳಿಕೆಯಿಂದ ಕಲ್ಪಿತವಾಗಿರುವವೆಂದೂ ಯಾವನು ಅರಿತಿರುವನೋ ಅವನೇ ವೇದವಾಕ್ಯಗಳಿಗೆ ಯಾವ ಶಂಕೆಯೂ ಇಲ್ಲದೆ ಸರಿಯಾದ ತಾತ್ಪರ್ಯವನ್ನು ಗೊತ್ತುಪಡಿಸಬಲ್ಲನು.

೩೧-೩೨. ಈ ಇಡೀಯ ಜಗತ್ತು ಕನಸಿನಂತೆ, ಮಾಯೆಯಂತೆ, ಗಂಧವನಗರದಂತೆ- ಎಂದು ಉಪನಿಷತ್ತುಗಳಲ್ಲಿ ಹೇಳಿದೆ ಎಂಬುದನ್ನು ಪಂಡಿತರೇ ಬಲ್ಲರು. ಸೃಷ್ಟಿಯಿಲ್ಲ, ಪ್ರಾಯ ವಿಲ್ಲ, ಬದ್ಧನಿಲ್ಲ, ಸಾಧಕನಿಲ್ಲ, ಮುಮುಕ್ಷುವಿಲ್ಲ, ಮುಕ್ತನಿಲ್ಲ-ಎಂದಿದೇ ಪರಮಾರ್ಥವು.

೩೩-೩೫. ಈ ಆತ್ಮನು ತಾನು ಇದ್ದಂತೆಯೇ ಇರುತ್ತಿರುವನಾದರೂ ಅತ್ಯಂತವಾಗಿ ಇಲ್ಲದಿರುವ ಈ ಭಾವಗಳ ರೂಪದಿಂದಲೂ ಅದ್ವಯನೆಂಬ ತನ್ನ ರೂಪದಿಂದಲೂ ಕಲ್ಪಿತ ನಾಗಿರುವನು. ಭಾವಗಳಿಗೂ ಅದ್ವಯರೂಪವೇ ಅಧಾರವಾಗಿರುವದರಿಂದ ಅದ್ವಯ ಭಾವವೇ ಮಂಗಳಕರವಾದದ್ದು. ರಾಗಾದಿದೋಷಗಳಿಲ್ಲದ ವೇದಪಾರಗರಾದ ಮುನಿಗಳೇ ಈ ಪ್ರಸಂಚೋದಶಮನಾದ ಅದ್ವಯಾತ್ಮನನ್ನು ಬಲ್ಲರು.

೩೬-೩೮. ಹೀಗೆಂದು ತಿಳಿದ ವಿವೇಕಿಯು ಅದ್ವೈತದಲ್ಲಿಯೇ ಚಿತ್ತವನ್ನಿಡಬೇಕು. ಅದನ್ನರಿತುಕೊಂಡು ಏನೂ ಅರಿಯದವನಂತೆ ವ್ಯವಹಾರವನ್ನು ಮಾಡಿಕೊಂಡಿರಬೇಕು. ಸ್ತುತಿನಮಸ್ಕಾರಗಳಾಗಲಿ ಮತ್ತೆ ಯಾವ ಕರ್ಮಗಳಾಗಲಿ ಇಲ್ಲದ ಪರಮಹಂಸಪಾರಿವ್ರಾಜ್ಯ ವನ್ನು ಹೊಂದಿ ಅನಿಕ್ಕೇತನಾಗಿ ಯದೃಚ್ಛಾಲಾಭಸಂತುಷ್ಟನಾಗಿ ಎಲ್ಲಿಲ್ಲಿಯೂ ಅದ್ವೈತಾತ್ಮ ತತ್ತ್ವವೊಂದನ್ನೇ ಕಾಣುತ್ತಾ ಆ ತತ್ತ್ವವನ್ನು ಬಿಟ್ಟು ಒಂದಿಷ್ಟು ಕದಲದೆ ಇರಬೇಕು.

ಅದ್ವೈತಪ್ರಕರಣ

೧-೨. ಉಪಾಸನೆಯೇ ಪರಮಪುರುಷಾರ್ಥಕ್ಕೆ ಮುಖ್ಯಸಾಧನವೆಂದು ಯಾವನು ನಂಬಿರುವನೋ ಅವನು “ ಸೃಷ್ಟಿಗೆ ಪೂರ್ವದಲ್ಲಿ ಅಜಾತಬ್ರಹ್ಮವಿದ್ದಿತು, ಈಗ ನಾನು ಅದರಿಂದ ಹುಟ್ಟಿರುವೆನು, ಮುಂದೆ ಉಪಸಾನೆಯಿಂದ ಅದರ ಸಾಯುಜ್ಯವನ್ನು ಪಡೆಯುವೆನು”-ಎಂದು ಜಾತಬ್ರಹ್ಮದಲ್ಲಿ ನಿಂತಿರುವದರಿಂದ ಕೃಪಣನು ಎಂದು ಬ್ರಹ್ಮಜ್ಞಾನಿಗಳು ಹೇಳುವರು. ಆದ್ದರಿಂದ ಅಜಾತವಾದ ಸಮವಾಗಿರುವ ತತ್ತ್ವವನ್ನು ತಿಳಿಸುವೆನು.

೩-೧೦. ಆಕಾಶವು ಘಟಾಕಾಶಾದಿಗಳ ರೂಪದಿಂದಲೂ ಘಟಾದಿಗಳ ರೂಪ ದಿಂದಲೂ ಹುಟ್ಟುವಂತೆ ಹೇಗೆ ತೋರುವದೋ ಹಾಗೆ ಆತ್ಮನು ಜೀವರುಗಳ ರೂಪದಿಂದಲೂ ಕಾರ್ಯಕರಣಸಂಘಾತಗಳ ರೂಪದಿಂದಲೂ ಹುಟ್ಟಿರುವ ಹಾಗೆ ತೋರುತ್ತಿರುವನು. ಘಟವೇ ಮುಂತಾದವುಗಳು ನಷ್ಟವಾದರೆ ಘಟಾಕಾಶಾದಿಗಳು ಆಕಾಶದಲ್ಲಿ ಸೇರಿಹೋಗುವಂತೆ ಜೀವರುಗಳೂ ಆತ್ಮನಲ್ಲಿ ಲಯವಾಗುವರು. ಒಂದು ಘಟಾಕಾಶದಲ್ಲಿರುವಂತೆ ತೋರುವದೋಷವು ಹೇಗೆ ಮಿಕ್ಕ ಘಟಾಕಾಶಗಳಿಗೆ ಅಂಟದೆ ಇರುವದೋ ಹಾಗೆಯೇ ಒಬ್ಬ ಜೀವನಿಗೆ ಅಗುವ ಸುಖಾದಿಗಳು ಮಿಕ್ಕವರಿಗೆ ಅಂಟದೆ ಇರುವವು. ಘಟಾಕಾಶವೆ ಮುಂತಾದವುಗಳ ನಾಮ, ರೂಪ, ಕರ್ಮ-ಇವುಗಳು ಬೇರೆಬೇರೆಯಾಗಿರುತ್ತಿದ್ದರೂ

ಕಾಶದಲ್ಲಿ ಹೇಗೆ ಯಾವ ಭೇದವೂ ಇರುವುದಿಲ್ಲವೋ, ಹಾಗೆಯೇ ಜೀವರುಗಳ ವಿಷಯಕ್ಕೂ ಲಿಯಬೇಕು; ಆತ್ಮನಲ್ಲಿ ಯಾವ ಭೇದವೂ ಪರಮಾರ್ಥವಾಗಿರುವದೇ ಇಲ್ಲ. ಸರಿಯಾಗಿ ಾಡಿದರೆ ಘಟಾಕಾಶವು ಆಕಾಶದ ಕಾರ್ಯವೂ ಅಲ್ಲ, ಅಂಶವೂ ಅಲ್ಲ; ಇದರಂತೆ ಜೀವನು ತ್ತನ ಕಾರ್ಯವೂ ಅಲ್ಲ, ಅಂಶವೂ ಅಲ್ಲ. ಆಕಾಶಕ್ಕೆ ನಿಜವಾಗಿ ಧೂಳು, ಹೊಗೆ-ುಂತಾದವು ಎಂದಿಗೂ ಮಸಕನ್ನುಂಟುಮಾಡಿರುವುದಿಲ್ಲ; ಇದರಂತೆ ಆತ್ಮನಿಗೂ ಸುಖ ಿಖಾದಿಗಳು ಮಸಕನ್ನುಂಟುಮಾಡಿರುವುದಿಲ್ಲ. ಹುಟ್ಟುವದು, ಸಾಯುವದು, ಹೋಗು ಿದು, ಬರುವದು, ಬೇರೆಬೇರೆಯ ಶರೀರಗಳಲ್ಲಿರುವದು-ಇವೆಲ್ಲವೂ ಆಕಾಶದಲ್ಲಿ ತೋರುವ ಿಧ್ಯಾರ್ಥಮಗಳಂತೆ ಹುಸಿತೋರಿಕೆಗಳೇ ಆಗಿರುತ್ತವೆ. ಘಟಾಕಾಶಾದಿಗಳ ಉಪಾಧಿಯಾಗಿ ಿವ ಘಟಾದಿಗಳಂತೆ ಇರುವ ಜೀವರ ಉಪಾಧಿಗಳಾದ ದೇಹಾದಿಗಳು ಕೂಡ ನಿಜವಾಗಿ ಿಟ್ಟುವದಿಲ್ಲ; ಅವುಗಳಲ್ಲಿ ಯಾವ ಹೆಚ್ಚುಕಡಿದೆಯೂ ಇರುವದಿಲ್ಲ. ಏಕೆಂದರೆ ಅವು ಿನಿಸಿನ, ಮಾಯೆಯ, ದೇಹಗಳಂತೆ ಹುಸಿತೋರಿಕೆಗಳೇ ಆಗಿರುವವು. ಅದ್ದರಿಂದ ಿಪಾಧಿಯಿಂದ ಜೀವರುಗಳಲ್ಲಿ ತಾರತಮ್ಯವಿರುವದೆಂಬುದೂ ಉತ್ಪತ್ತಾದಿಧರ್ಮಗಳಿರುವ ಿಂಬುದೂ ಭ್ರಾಂತಿಯೇ.

೧೧-೧೬. ಈ ಆರ್ಥವು ನೇದಾಂತಪ್ರಮಾಣದಿಂದ ಸಿದ್ಧವಾಗಿರುತ್ತದೆ. ಹೇಗೆಂದರೆ, ಕ್ಷಿತ್ತಿರೀಯದಲ್ಲಿ ಅನ್ನ ರಸಮಯವೇ ಮುಂತಾದ ಪಂಚಕೋಶಗಳನ್ನು ಹೇಳಿ, ಕೊನೆಯಲ್ಲಿ ತ್ರಿಪಾದಿಸಿರುವ ಅವುಗಳ ಜೀವನಾದ ಪರಮಾತ್ಮನನ್ನೇ ನಾವು ಇಲ್ಲಿ ಆಕಾಶದೃಷ್ಟಾಂತದಿಂದ ಿಳಿಸಿರುವೆವು. ಬೃಹದಾರಣ್ಯಕೋಪನಿಷತ್ತಿನ ಮಧುಬ್ರಾಹ್ಮಣದಲ್ಲಿ ಅಧಿದೈವ ಿಗಿಯೂ ಅಭಿಭೂತವಾಗಿಯೂ ಇರುವ ಆತ್ಮನು ಒಬ್ಬನೇ ಎಂದು ಸ್ಮೃತಿವಿ, ಶರೀರ-ುಂತಾದ ಎರಡೆರಡನ್ನು ತೆಗೆದುಕೊಂಡು ಹೇಳಿರುತ್ತದೆಯಷ್ಟೆ; ಆ ಆತ್ಮನನ್ನೇ ನಾವು ಆಕಾಶದೃಷ್ಟಾಂತದಿಂದ ಿಳಿಸಿರುತ್ತೇವೆ. ಅದ್ವೈತವು ಶ್ರುತ್ಯರ್ಥವೆನ್ನುವದಕ್ಕೆ ಒಂದು ಗಮಕ ಿನಿಂದರೆ ಜೀವಾತ್ಮರು ಒಂದೇ ಎಂಬುದನ್ನು ಅಲ್ಲಿ ಹೊಗಳಿದೆ, ನಾನಾತ್ವವನ್ನು ನಿಂದಿಸಿರು ಿದೆ. ಜೀವಾತ್ಮರುಗಳು ಬೇರೆಬೇರೆ ಎಂದು ಕರ್ಮಕಾಂಡದಲ್ಲಿ ಹೇಳಿರುವದು ಗೌಣವು; ಿಕೆಂದರೆ ಮುಖ್ಯವೃತ್ತಿಯಿಂದ ಐಕ್ಯವನ್ನು ಮುಂದೆ ಹೇಳಿರುತ್ತದೆ. ಮಣ್ಣು, ಕಬ್ಬಿಣ, ಿಡಿಗಳು-ಮುಂತಾದ ದೃಷ್ಟಾಂತಗಳಿಂದ ಶ್ರುತಿಯಲ್ಲಿ ಸೃಷ್ಟಿಯನ್ನು ಹೇಳಿರುವದು ಿಕ್ಯವನ್ನು ತಿಳಿಯಪಡಿಸುವದಕ್ಕೆ ಉಪಾಯವೇ ಹೊರತು ನಿಜವಾಗಿ ದ್ವೈತವಿದೆ ಎಂದು ಿಳಿಸುವದಕ್ಕಲ್ಲ. ಶ್ರುತಿಗಳಲ್ಲಿ ಕರ್ಮವನ್ನೂ ಉಪಾಸನೆಯನ್ನೂ ಹೇಳಿರುವದು ಮಂದ ಿಧ್ಯಮಾಧಿಕಾರಿಗಳು ಕ್ರಮಕ್ರಮವಾಗಿ ಈ ಐಕ್ಯದೃಷ್ಟಿಯನ್ನು ಸಂಪಾದಿಸಿಕೊಳ್ಳುವದಕ್ಕೆ ಿಪಾಯವಾಗಿದೆಯೇ ಹೊರತು ದ್ವೈತವೇ ಪರಮಾರ್ಥವೆಂದು ತಿಳಿಸುವದಕ್ಕಲ್ಲ.

೧೭-೨೨. ದ್ವೈತಿಗಳು ತಮ್ಮತಮ್ಮ ಸಿದ್ಧಾಂತಗಳನ್ನು ಪರಮಾರ್ಥವೆಂದು ತೋರಿಸಿ ಕೊಡುವದಕ್ಕಾಗಿ ಒಬ್ಬರಿಗೊಬ್ಬರು ವಿರುದ್ಧವಾಗಿ ವಾದಿಸುತ್ತಿರುವರು. ಆದರೆ ಅದ್ವೈತವು ಅದಕ್ಕೆ ವಿರುದ್ಧವಲ್ಲ. ಏಕೆಂದರೆ ದ್ವೈತವು ಅಪರಮಾರ್ಥವಾಗಿರುತ್ತದೆ, ಅದ್ವೈತವು ಅದರ ಪರಮಾರ್ಥಸ್ವರೂಪವಾಗಿರುತ್ತದೆ. ಭ್ರಾಂತಿದೃಷ್ಟಿಯ ದ್ವೈತಕ್ಕೆ ಪರಮಾರ್ಥದೃಷ್ಟಿಯ ಅದ್ವೈತವು ವಿರುದ್ಧವಾಗಿರಲಾರದು. ದ್ವೈತವು ಭ್ರಾಂತಿದೃಷ್ಟವೇ, ಮಾಯಿಕವೇ; ಹಾಗಿಲ್ಲದೆ ಅದು ಸತ್ಯವೇ ಆಗಿದ್ದರೆ ಅಸ್ಮತ್ಪ್ರಭಾವವಾಗಿರುವ ಪರಮಾರ್ಥವು ಸುತ್ಯವಾಯಿತೆಂದು ನ್ಯಾಹತವಾಗಿ ಹೇಳಿದಂತಾಗುವದು. ಕೆಲವರು ನೇದಾಂತಿಗಳು ಅಜವಾಗಿರುವ ತತ್ತ್ವವೇ

ದ್ವೈತವಾಗಿ ಹುಟ್ಟಿರುವದನ್ನುವರು ; ಆದರೆ ಅಮೃತವು ಮರ್ತ್ಯವಾಗುವದು ಹೇಗೆ ? ಮರ್ತ್ಯವಾದದ್ದು ಮತ್ತೆ ಅಮೃತವಾಗುವದು ಹೇಗೆ ? ಸ್ವಭಾವವು ಬೇರೆಯಾದೀತೆ ? ಹಾಗೆ ಅಮೃತವು ಮರ್ತ್ಯವಾಗುವದೆಂದರೆ ಅಮೃತವೆಂಬುದು ಕೃತಕವಾಗುವದು, ಸ್ವಾಭಾವಿಕವಾಗಲಾರದು.

೨೩-೨೬. ಸೃಷ್ಟಿಶ್ರುತಿಯು ಮಾಯಿಕಸೃಷ್ಟಿಯನ್ನಾದರೂ ಪರಮಾರ್ಥಸೃಷ್ಟಿಯನ್ನಾದರೂ ಹೇಳಬಹುದು. ಆದರೆ ಮಾಯಿಕಸೃಷ್ಟಿಯೇ ಯುಕ್ತಿಯುಕ್ತವಾಗುತ್ತದೆ. “ ನೇಹ ನಾನಾಸ್ತಿ ಕಿಂಚನ ”, “ ಇನ್ನೋ ಮೂಯಾಥಃ ಪುಸುರೂಪ ಈಯತೇ ”, “ ಅಜಾಯಮಾನೋ ಬಹುಧಾ ವಿಜಾಯತೇ ” ಮುಂತಾದ ಶ್ರುತಿಗಳು ಮಾಯಿಕಸೃಷ್ಟಿಯನ್ನೇ ಹೇಳುತ್ತವೆ-ಎಂಬುದು ಸ್ಪಷ್ಟವು. “ ಸಂಭೂತಿಯನ್ನು ಉಪಾಸನೆ ಮಾಡುವವರು ಅಂಥಂತಮನಸ್ಸನ್ನು ಹೊಂದುವರು ” ಎಂದು ಅವಿದ್ಯಕಸೃಷ್ಟಿಯನ್ನು ಉಪಾಸನೆಮಾಡುವವರಿಗೆ ಕೆಟ್ಟಫಲವಾಗುವದೆಂದು ಶ್ರುತಿಯಲ್ಲಿ ನಂದಿಸಿದೆ ; “ ಈತನನ್ನು ಹುಟ್ಟಿಸುವವರೂ ಯಾರು ? ” ಎಂದು ಜ್ಞಾನದಿಂದ ಅರಿತ ಆತ್ಮನನ್ನು ಹುಟ್ಟಿಸುವದಕ್ಕೆ ಕಾರಣವಿಲ್ಲವೆಂದೂ ಶ್ರುತಿಯಲ್ಲಿ ಹೇಳಿರುತ್ತದೆ. ಆದ್ದರಿಂದಲೂ ಸೃಷ್ಟಿ ಪರಮಾರ್ಥವೆಂಬುದಕ್ಕೆ ಶ್ರುತ್ಯಾಧಾರವಿಲ್ಲ. “ ಸ ಏವ ನೇತಿ ನೇತಿ ” ಎಂಬ ಶ್ರುತಿಯು ಹಿಂದೆ ಹೇಳಿದ ಉಪಾಯವು ಯಾವದೂ ಪರಮಾರ್ಥವಾಗಿಲ್ಲವೆಂದು ತಿಳಿಸುವದಕ್ಕಾಗಿ ಹಿಂದೆ ಹೇಳಿದ ವಿವರವೆಲ್ಲವನ್ನೂ ಅಲ್ಲಗಳೆಯುತ್ತದೆ. ಆದ್ದರಿಂದ ಶ್ರುತಿಯು ಅಜಾತಬ್ರಹ್ಮವನ್ನೇ ತಿಳಿಸುತ್ತದೆ ಎಂದು ಸಿದ್ಧವಾಗುತ್ತದೆ.

೨೭-೩೧. ಇರುವದರಿಂದ ಹುಟ್ಟುವದೆಂಬುದು, ಅಥವಾ ಇರುವದು ಹುಟ್ಟುವದೆಂಬುದು ಮಾಯೆಯಿಂದ ಎಂದರೆ ಹೊಂದುತ್ತದೆ. ಏಕೆಂದರೆ ನಿಜವಾಗಿ ಹುಟ್ಟುತ್ತದೆ ಎನ್ನುವವರ ಪಕ್ಷದಲ್ಲಿ ನೊದಲು ಹುಟ್ಟದ್ದೇ ಹುಟ್ಟಿತು ಎಂದಂತೆ ಆಗುತ್ತದೆ ; ಎಂದರೆ ಕಾರಣವು ಹುಟ್ಟಿರುತ್ತದೆ, ಕಾರ್ಯವೂ ಹುಟ್ಟುತ್ತದೆ ಎಂದಾಗಿ ಅನವಸ್ಥೆಯಾಗುವದು. ಅಸತ್ತಾದದ್ದು ಹುಟ್ಟುತ್ತದೆ ಎಂಬುದು ಹೇಗೂ ಹೊಂದುವದೇ ಇಲ್ಲ ; ಏಕೆಂದರೆ ಬಂಜೆಯ ಮಗನು ನಿಜವಾಗಿಯೂ ಹುಟ್ಟುವದಿಲ್ಲ, ಮಾಯೆಯಿಂದಲೂ ಹುಟ್ಟುವದಿಲ್ಲ. ಆದ್ದರಿಂದ ಅಸತ್ತು ಜಗತ್ತಾಗಿ ಹುಟ್ಟಿದೆ ಎಂಬ ವಾದವು ಎಂದಿಗೂ ಸರಿಯಿಲ್ಲ. ಕನಸಿನಲ್ಲಿ ಮನಸ್ಸು ಮಾಯೆಯಿಂದ ದ್ವೈತರೂಪವಾಗಿ ತೋರುವಂತೆ ಎಚ್ಚರದಲ್ಲಿಯೂ ತೋರುತ್ತದೆ ಎಂಬುದೇ ಯುಕ್ತ. ಎರಡವಸ್ಥೆಗಳಲ್ಲಿಯೂ ಮನಸ್ಸು ಅದ್ವಿತೀಯಾತ್ಮನಾಗಿಯೇ ಇರುತ್ತದೆ. ದ್ವೈತವೆಲ್ಲವೂ ಮನಸ್ಸಿನ ಕಲ್ಪನೆಯೇ ಎನ್ನಬೇಕು ; ಏಕೆಂದರೆ ಮನಸ್ಸು ಅಮನಸ್ಸಾದರೆ ದ್ವೈತವು ಕಾಣಿಸುವದೇ ಇಲ್ಲ.

೩೨-೩೯. ಆತ್ಮನೊಬ್ಬನೇ ಸತ್ಯವೆಂಬುದನ್ನು ಶಾಸ್ತ್ರಾಚಾರ್ಯರ ಉಪದೇಶವನ್ನು ಅನುಸರಿಸಿ ಅರಿತುಕೊಂಡರೆ ತನಗೆ ವಿಷಯವಿಲ್ಲದೆ ಮನಸ್ಸು ಅಮನಸ್ಸಾಗುವದು. ಆಗ ಅದು ಆಜವೂ ಅದ್ರಯವೂ ಆಗಿರುತ್ತದೆ. ಹೀಗೆ ಆತ್ಮಸತ್ಯಾನುಬೋಧದಿಂದ ಹಿಡಿತಕ್ಕೆ ಬಂದ ಮನಸ್ಸಿನ ವ್ಯಾಪಾರಕ್ಕೂ ಸುಖಪ್ರಿಯಲ್ಲಿ ಲಯವಾಗಿರುವ ಮನಸ್ಸಿನ ವ್ಯಾಪಾರಕ್ಕೂ ತಾರತಮ್ಯವುಂಟು. ಏಕೆಂದರೆ ಜ್ಞಾನದಿಂದ ನಿರುದ್ದವಾದ ಮನಸ್ಸು ನಿರ್ಭಯವಾದ ಬ್ರಹ್ಮವೇ ಆಗಿರುತ್ತದೆ. ಅದು ಆಜವೂ ಅನಿದ್ರವೂ ಅಸ್ವಪ್ನವೂ ಅನಾಮರೂಪವೂ ಆಗಿರುವ ಸ್ವಯಂಜ್ಯೋತಿಯಾದ ಚೈತನ್ಯವಾಗಿರುತ್ತದೆ. ಆ ಜ್ಞಾನವು ಬಂದ ಬಳಿಕ ಮಾಡಬೇಕಾದದ್ದು

ವಿನೋದೂ ಉಳಿದಿರುವುದಿಲ್ಲ. ಆ ಚೈತನ್ಯವು ವಾಕ್ಯಿಗೂ ಮನಸ್ಸಿಗೂ ಮೀರಿದ ನಿತ್ಯ ಪ್ರಕಾಶವಾಗಿರುತ್ತದೆ, ಹಾನೋಪಶಾದಾನರಹಿತವಾಗಿರುತ್ತದೆ. ಆದ್ದರಿಂದ ಈ ಜ್ಞಾನಕ್ಕೆ ಅಸ್ಪರ್ಶಯೋಗ ಎಂಬ ಹೆಸರು. ಅತ್ಮಸತ್ಯಾನುಬೋಧವಿಲ್ಲದ ದ್ವೈತಯೋಗಿಗಳು ಈ ಅಭಯರೂಪವಾದ ಯೋಗವನ್ನೇ ಭಯಕಾರಣವೆಂದುಜ್ಞಾಪಿಸಿರುವರು.

೪೦-೪೨. ಅತ್ಮನಿಗಿಂತ ಬೇರೆಯಾಗಿ ಮನಸ್ಸೂ ಒಂದಿದೆಯೆಂದು ತಿಳಿಯುವ ಸಾಧಕರಿಗೆ ಅಭಯವೂ ದುಃಖಕ್ಷಯವೂ ಅತ್ಮಜ್ಞಾನವೂ ಮುಕ್ತಿಯೂ ಮನೋನಿಗ್ರಹದಿಂದಲೇ ಆಗಬೇಕು. ಅವರು ಬೇಸರವಿಲ್ಲದೆ ಮನಸ್ಸನ್ನು ಗಟ್ಟಿಮಾಡಿಕೊಂಡು ಹೊರಗೆ ವಿಷಯ ಭೋಗಕ್ಕಾಗಲಿ, ಒಳಗೆ ನಿದ್ರೆಗಾಗಲಿ ಎಡೆಗೊಡದಂತೆ ವೈರಾಗ್ಯವನ್ನೂ ವಿವೇಕವನ್ನೂ ಅಳವಡಿಸಿಕೊಂಡು, ಮನಸ್ಸು ವಾಸನಾಯುಕ್ತವಾಗಿ ನಿಲ್ಲದಂತೆ ಆತ್ಮಾಕಾರವಾಗಿ ಮಾಡಿಕೊಳ್ಳುವದಕ್ಕೆ ಪ್ರಯತ್ನಿಸಬೇಕು. ಅತ್ಮನ ಕಡೆಗೆ ಮನಸ್ಸು ತಿರುಗಿದ ಮಾತ್ರದಿಂದ ಉಂಟಾಗುವ ಸುಖದಲ್ಲಿಯೂ ಆಸಕ್ತರಾಗದೆ ಮನಸ್ಸು ಆತ್ಮಾಕಾರವಾಗಿಯೇ ನಿಲ್ಲುವಂತೆ ಮಾಡಿಕೊಳ್ಳಬೇಕು. ಹೀಗಾದರೆ ಮನಸ್ಸು ಬ್ರಹ್ಮವಾಗಿ ನಿಲ್ಲುವದು. ಇದರಿಂದ ಜ್ಞಾನವೂ ದುಃಖನಾಶವೂ ಶಾಂತಿಯೂ ಉಂಟಾಗುತ್ತವೆ. ಹೀಗೆ ಮಧ್ಯಮಾಧಿಕಾರಿಗಳು ಅರಿಯುವ ವಸ್ತುವೂ ಪರಮಾರ್ಥವಾಗಿ ಜ್ಞಾನವಿಭಾಗಶೂನ್ಯವಾದ ಜನ್ಮರಹಿತವಾದ ಬ್ರಹ್ಮವೇ.

೪೪. ಇದುವರೆಗೆ ಹೇಳಿದ ಮನೋನಿಗ್ರಹವೇ ಮುಂತಾದ ಉಪಾಯವು ಯಾವದೂ ಪರಮಾರ್ಥವಲ್ಲ. ಪರಮಾರ್ಥವು ಯಾವದೆಂದರೆ ಯಾವ ಜೀವನೂ ಹುಟ್ಟುವುದಿಲ್ಲ, ಅವನು ಹುಟ್ಟುವದಕ್ಕೆ ಕಾರಣವೂ ಇಲ್ಲ. ಯಾವದೊಂದೂ ಹುಟ್ಟುವುದಿಲ್ಲ. ಎಲ್ಲವೂ ಅಜವೂ ಅದ್ವಿತೀಯವೂ ಆದ ಬ್ರಹ್ಮವೇ ಎಂಬುದೇ ಉತ್ತಮಸತ್ಯವು.

ಅಲಾತಶಾಂತಿಪ್ರಕರಣ

೧-೨. ಜ್ಞಾನ, ಜ್ಞೇಯ, ಜ್ಞಾತ್ವ-ಇವೆಲ್ಲವೂ ಆಕಾಶದಂತೆ ನಿತ್ಯವಾದ ಸರ್ವಗತವಾದ ಅಸಂಗವಾದ ಒಂದೇ ತತ್ತ್ವದಲ್ಲಿ ಕಲ್ಪಿತವಾಗಿರುವ ತೋರಿಕೆಗಳು. ಅದ್ವೈತ ದರ್ಶನವು ಇಂಥ ಬ್ರಹ್ಮತತ್ತ್ವವನ್ನು ತಿಳಿಸುವದರಿಂದ ಅಸ್ಪರ್ಶಯೋಗವೆಂದು ಪ್ರಸಿದ್ಧವಾಗಿರುತ್ತದೆ. ಅದರಲ್ಲಿ ಯಾವ ವಿನಾದವಾಗಲಿ ವಿರೋಧವಾಗಲಿ ಇರುವುದಿಲ್ಲ; ಅದು ಎಲ್ಲಾ ಪ್ರಾಣಿಗಳಿಗೂ ಸುಖಕರವಾದದ್ದು, ಹಿತವಾದದ್ದು.

೩ ೧೦. 'ಇಲ್ಲದ ವಸ್ತು ಹುಟ್ಟಲಾರದು', 'ಇರುವದು ಹುಟ್ಟುವದು ಹೇಗೆ?' ಎಂದು ದ್ವೈತವಾದಿಗಳು ಒಬ್ಬರೊಡನೊಬ್ಬರು ವಿನಾದಮಾಡುತ್ತಾರೆ. ಇದರಿಂದ ಹುಟ್ಟಿಂ ಬುದೇ ಇಲ್ಲವೆಂದು ಸ್ಪಷ್ಟವಾಗುತ್ತದೆ. ಸ್ಪಷ್ಟವಾದಿಂದ ಅಜವಾದ ಅಮೃತವಾದ ಧರ್ಮವು ಹುಟ್ಟಿ ಮರ್ತ್ಯವಾಗಲಾರದು. ಆತ್ಮರುಗಳಿಗೆ ಮುಪ್ಪುಸಾವುಗಳಿಲ್ಲವೆಂಬುದೇ ಸಿದ್ಧಾಂತವು; ಅದರೂ ಜನರು ತಮಗೆ ಮುಪ್ಪುಸಾವುಗಳುಂಟೆಂದು ನಂಬಿ ಅದೇ ಭಾವನೆಯಿಂದ ಅನರ್ಥವನ್ನು ಹೊಂದುತ್ತಾರೆ.

೧೧-೨೩. ಹುಟ್ಟುವದು ನಿಜವೆಂದು ಸಂಬಿರುವವರಲ್ಲಿ ಕೆಲವರು ಸತ್ತ್ವಾಯೋ ವಾದಿಗಳು, ಮತ್ತೆ ಕೆಲವರು ಅಸತ್ತ್ವಾಯೋವಾದಿಗಳು. ಇವರಿಬ್ಬರೂ ಒಬ್ಬರ ಮತದಲ್ಲೊಬ್ಬರು ದೋಷವನ್ನು ತೋರಿಸುತ್ತಿರುವರು; ಅದರಿಂದ ಇಬ್ಬರ ಮತದಲ್ಲಿಯೂ ದೋಷವಿದೆಯೆಂದೇ ಸ್ಪಷ್ಟವಾಗುತ್ತದೆ. ಅತ್ತರು ಹುಟ್ಟುವದಕ್ಕೆ ಧರ್ಮಾಧರ್ಮಗಳು ಕಾರಣ, ಅವುಗಳಿಂದ ಶರೀರವೆಂಬ ಕಾರ್ಯವಾಗುತ್ತದೆ-ಎಂದು ಕರ್ಮವಾದಿಗಳು ಹೇಳುತ್ತಾರೆ; ಆದರೆ ಧರ್ಮಾಧರ್ಮಗಳನ್ನು ಮಾಡುವದಕ್ಕೆ ನೊದಲೇ ಶರೀರವಿರ ಬೇಕಾಗುತ್ತದೆ. ಆದ್ದರಿಂದ ಈ ವಾದಿಗಳ ಮತದಲ್ಲಿ ಧರ್ಮಾಧರ್ಮಗಳೆಂಬ ಹೇತು, ಶರೀರವೆಂಬ ಫಲ ಈ ಎರಡಕ್ಕೂ ಅನ್ಯೋನ್ಯಾಶ್ರಯವಿದೆ-ಎಂಬ ದೋಷವುಂಟಾಗುತ್ತದೆ. ಹೇತುಫಲಗಳ ಸಂಬಂಧವನ್ನು ಬಿಡಿಸಿ ಹೇಳುವದಕ್ಕೆ ಬರುವ ಹಾಗೆಯೇ ಇಲ್ಲ. ಇವುಗಳಲ್ಲಿ ಯಾವದು ನೊದಲು ಇರುತ್ತದೆಯೆಂದೂ ನಿರ್ಧರಿಸುವದಕ್ಕಾಗುವದಿಲ್ಲ; ಇವು ಅನಾದಿಯೆಂದೂ ಸಿದ್ಧವಾಗುವದಿಲ್ಲ. ಆದ್ದರಿಂದ ಹುಟ್ಟುವದೆಂಬುದೇ ಸುಳ್ಳು-ಎಂದು ಸ್ಪಷ್ಟವಾಗುತ್ತದೆ.

೨೪-೨೯. ಘಟಿಜ್ಞಾನ, ಪಟಿಜ್ಞಾನ-ಎಂದು ಜ್ಞಾನದಲ್ಲಿ ಭೇದಗಳಿರುವದರಿಂದಲೂ ಬೇರೆಬೇರೆಯ ವಿಷಯಗಳಿಂದ ಬೇರೆಬೇರೆಯಾಗಿ ಸುಖದುಃಖಾದಿಗಳು ಉಂಟಾಗುತ್ತಿರುವದರಿಂದಲೂ ಈ ವೈಚಿತ್ರ್ಯಕ್ಕೆ ಕಾರಣವಾಗಿ ಜ್ಞೇಯವಸ್ತುಗಳು ಹುಟ್ಟಿರಬೇಕು-ಎಂದು ಕೆಲವರು ಹೇಳುತ್ತಾರೆ. ವಿಜ್ಞಾನವಾದಿಗಳಾದ ಬೌದ್ಧರು ಅವರ ಮತವನ್ನು ಖಂಡಿಸಿ “ವಿಷಯಗಳು ಕಾರ್ಯವಾದರೆ ತಮ್ಮ ಕಾರಣವನ್ನು ಬಿಟ್ಟು ಬೇರೆಯಾಗಿ ಇರಲೇ ಆರವು; ವಿಷಯಗಳೂ ಅವುಗಳಿಂದಾಗುವ ಸುಖದುಃಖಾದಿಗಳೂ ನಿಜವಾಗಿರುವದಾದರೆ ಸುಷುಪ್ತಿ ಸಮಾಧ್ಯಾದಿಗಳಲ್ಲಿ ಅವು ತೋರುವದಿಲ್ಲವೇಕೆ? ಈ ಕಾರಣದಿಂದ ಹೊರಗೆ ವಿಷಯವು ಇರುವದೆಂಬುದು ಸುಳ್ಳು. ಚಿತ್ತವೊಂದೇ ನಿಜವು, ಅದೇ ಬಗೆಬಗೆಯ ವಿಷಯಗಳ ಆಕಾರದಿಂದ ತೋರುತ್ತಿರುವದು” ಎಂದು ವಾದಿಸುತ್ತಾರೆ. ಆದರೆ ಬೌದ್ಧರು ಹೇಳುವ ಯುಕ್ತಿಯಿಂದಲೇ ಚಿತ್ತವೂ ಇಲ್ಲವೆಂದು ಸಿದ್ಧವಾಗುತ್ತದೆ. ಇಲ್ಲದ ಗಡಿಗೆಯು ಗಡಿಗೆಯಂತೆ ತೋರಬಹುದಾದರೆ ಇಲ್ಲದ ಚಿತ್ತವು ಚಿತ್ತದಂತೆ ತೋರಬಹುದೆಂದು ಏಕೆ ಹೇಳಬಾರದು? ಆದ್ದರಿಂದ ಚಿತ್ತದ ವಿಷಯಗಳೂ ಹುಟ್ಟುವದಿಲ್ಲ, ಚಿತ್ತವೂ ಹುಟ್ಟುವದಿಲ್ಲ; ಎಂದೆಂದಿಗೂ ಹುಟ್ಟದೆ ಕೂಟಿಸವಾಗಿರುವ ಬ್ರಹ್ಮವೊಂದೇ ತತ್ತ್ವವು-ಎಂದು ಸಿದ್ಧವಾಯಿತು.

೩೦-೪೧. ಹುಟ್ಟುವದು ಪರಮಾರ್ಥವೆನ್ನುವವರ ಮತದಲ್ಲಿ ಸಂಸಾರವು ಆನಾವಿ, ಸಾಂತ-ಎಂದಾಗುವದು; ಮೋಕ್ಷವು ಸಾದಿ, ನಿತ್ಯ-ಎಂದಾಗುವದು. ಇದು ಯುಕ್ತಿಯಿರುದ್ದ. ಆದ್ದರಿಂದ ಸಂಸಾರವು ನೊದಲೂ ಇಲ್ಲ, ಕೊನೆಯಲ್ಲಿಯೂ ಇಲ್ಲ, ನಡುವೆ ಇರುವಂತೆ ತೋರಿದರೂ ನಿಜವಾಗಿ ಇಲ್ಲ-ಎಂಬುದೇ ಸರಿಯಾದದ್ದು. ಕನಸಿನಲ್ಲಿ ಹೇಗೆ ನಿಜವಾಗಿಲ್ಲದ ಶರೀರಾದಿಗಳು ತೋರುವವೋ ಹಾಗೆಯೇ ಎಚ್ಚರದಲ್ಲಿಯೂ ನಿಜವಾಗಿಲ್ಲದ ಶರೀರಾದಿಗಳೇ ತೋರುತ್ತಿರುವವೆಂದು ಕಲ್ಪಿಸುವದು ಯುಕ್ತವಾಗಿರುತ್ತದೆ. ಎಚ್ಚರವು ಕನಸಿನಂತೆ ಕಾರ್ಯವೆಂದು ಹೇಳುವವರು ಕನಸಿನಂತೆ ಎಚ್ಚರವೂ ಕನಸಿನಿಂದೆ ವನ್ನೊಬ್ಬನಿಗೆ ಎಂದು ಒಪ್ಪಬೇಕಾಗುತ್ತದೆ. ಆದರೆ ಸರಿಯಾಗಿ ನೋಡಿದರೆ ಎಚ್ಚರಕನಸುಗಳಿಗೆ ಕಾರ್ಯಕಾರಣ ಭಾವವಿದೆಯೆಂಬುದೂ ಹೊಂದುವದಿಲ್ಲ. ಏಕೆಂದರೆ ಅಸತ್ತಿನಿಂದ ಅಸತ್ತು ಹುಟ್ಟಲಾರದು,

ಅಸತ್ತಿನಿಂದ ಸತ್ತು ಹುಟ್ಟಲಾರದು, ಸತ್ತಿನಿಂದ ಸತ್ತು ಹುಟ್ಟಲಾರದು, ಸತ್ತಿನಿಂದ ಅಸತ್ತೂ ಹುಟ್ಟಲಾರದು. ಹೀಗೆ ಯಾವ ಬಗೆಯಿಂದ ನೋಡಿದರೂ ಹುಟ್ಟುವದೆಂಬುದೇ ಯುಕ್ತವಿರುದ್ಧವಾಗಿರುವದರಿಂದ ಎಚ್ಚರಕನಸುಗಳಿಗೆ ಕಾರ್ಯಕಾರಣಭಾವವಿಲ್ಲ; ಆಯಾ ಪದಾರ್ಥಗಳನ್ನು ಅಲ್ಲಲ್ಲಿಯೇ ಜನರು ಕಲ್ಪಿಸಿಕೊಳ್ಳುತ್ತಾರೆಂಬುದೇ ಸರಿಯಾದದ್ದು.

೪೨-೪೩. ಬ್ರಹ್ಮದಿಂದ ಪ್ರಪಂಚವು ಹುಟ್ಟುತ್ತದೆ ಎಂದು ಬ್ರಹ್ಮವಾದಿಗಳೂ ಹೇಳುವದುಂಟು. ಹೊರಗೆ ವಸ್ತುಗಳು ಕಾಣುವದರಿಂದಲೂ ಅವುಗಳನ್ನು ನಾವು ವ್ಯವಹಾರದಲ್ಲಿ ಬಳಸುವದರಿಂದಲೂ ಅವು ನಿಜವಾಗಿಯೂ ಇರುವನೆಂದು ನಂಬಿರುವ ಜನರಿಗೆ ಮೊದಲನೆಯ ಮುಟ್ಟಲಾಗಿ ಬ್ರಹ್ಮದಿಂದ ಜಗತ್ತು ಹುಟ್ಟಿರುವದೆಂದು ಅದ್ವೈತಿಗಳು ಉಪದೇಶಿಸುವರೇ ಹೊರತು ನಿಜವಾಗಿಯೂ ಹುಟ್ಟುವಿಕೆಯುಂಟೆಂಬ ಅಭಿಪ್ರಾಯದಿಂದಿಲ್ಲ. ತತ್ತ್ವವು ಹುಟ್ಟುವಂತೆಯೂ ಜಲಿಸುವಂತೆಯೂ ಸಗುಣವಾಗಿರುವಂತೆಯೂ ತೋರುವದು ನಿಜ; ಆದರೆ ಪರಮಾರ್ಥವಾಗಿ ತಾನು ಇದ್ದಂತೆಯೇ ಇರುತ್ತದೆ. ಈ ದೃಷ್ಟಿಯಿಂದ ನೋಡಿದಾಗ ಚಿತ್ತವೂ ಹುಟ್ಟಿರುವದಿಲ್ಲ, ಚಿತ್ತಕ್ಕೆ ತೋರುತ್ತಿರುವ ವಿಷಯಗಳೂ ಹುಟ್ಟಿರುವದಿಲ್ಲ; ಅತ್ತರೂ ಹುಟ್ಟಿರುವದಿಲ್ಲ. ಹೀಗೆಂಬುದೇ ಸರಿಯೆಂದು ತಿಳಿದವರು ಅನಿದ್ಯೆಯ ಅಂಧತನುಸ್ಥಿಗೆ ವಿಳೇಖ ಇರುವರು.

೪೩-೪೪. ವೇಗವಾಗಿ ತಿರುಗಿಸುವ ಕೊಳ್ಳಿಯಲ್ಲಿ ಅನೇಕ ಆಕಾರಗಳು ತೋರುವವನ್ನೇ, ಅವು ಎಲ್ಲಿಂದ ಬರುತ್ತವೆ? ಕೊಳ್ಳಿಯಲ್ಲಿ ತಿರುಗಿಸುವದನ್ನು ನಿಲ್ಲಿಸಿದಾಗ ಅವು ಎಲ್ಲಿಗೆ ಹೋಗುತ್ತವೆ? ಈ ಪ್ರಶ್ನೆಗೆ ತಿಳಿದವರು ಕೊಡಬಹುದಾದ ಉತ್ತರವಿಷ್ಟೇ: ಅವು ಕೊಳ್ಳಿಗಿಂತ ಬೇರೆಯಾಗಿ ಇಲ್ಲವೇ ಇಲ್ಲ; ಅವು ಕೊಳ್ಳಿಯಿಂದಾಗಲಿ ಮತ್ತೆಲ್ಲಿಂದಾಗಲಿ ಬಂದಿರುವದಿಲ್ಲ. ಕೊಳ್ಳಿಯು ತಿರುಗುವದು ನಿಂತಾಗ ಕೊಳ್ಳಿಯೊಳಕ್ಕಾಗಲಿ ಮತ್ತೆಲ್ಲಿಗಾದರೂ ಆಗಲಿ ಹೋಗುವದೂ ಇಲ್ಲ. ಇದರಂತೆಯೇ ಜ್ಞಾನಸ್ವರೂಪನಾದ ಅತ್ಮನಲ್ಲಿ ಅಜ್ಞಾನದಿಂದ ತೋರುವ ಆಕಾರಗಳು ಎಲ್ಲಿಂದಲೂ ಬರುವದಿಲ್ಲ, ಅಜ್ಞಾನವು ನಾಶವಾದರೆ ಅವು ಎಲ್ಲಿಗೂ ಹೋಗುವದೂ ಇಲ್ಲ. ಅತ್ಮನಿಗಿಂತ ಬೇರೆಯಾಗಿ ಅವು ಇರುವದೇ ಇಲ್ಲ. ಕಾರ್ಯಕಾರಣಗಳೆಂಬವು ದ್ರವ್ಯಗಳಾಗಿರಬೇಕು, ಅಥವಾ ದ್ರವ್ಯಕ್ಕೆ ಸಂಬಂಧಪಟ್ಟ ಬೇರೆಯ ಪದಾರ್ಥಗಳಾಗಿರಬೇಕು-ಎಂಬುದು ಕಾರ್ಯಕಾರಣವಾದಿಗಳ ನಂಬಿಕೆ; ಆದರೆ ಅತ್ಮನು ದ್ರವ್ಯವಲ್ಲ, ಅತ್ಮನಿಗಿಂತ ವ್ಯತಿರಿಕ್ತವಾಗಿ ಯಾವದೊಂದೂ ಇರುವದೇ ಇಲ್ಲ. ಹೀಗಿರುವಲ್ಲಿ ಕಾರ್ಯಕಾರಣವನ್ನು ಒಪ್ಪುವದು ಹೇಗೆ ಸರಿಯಾದೀತು? ಆದ್ದರಿಂದ ಅತ್ತರುಗಳಾಗಲಿ ಚಿತ್ತವಾಗಲಿ ಹುಟ್ಟುವದಿಲ್ಲವೆಂಬುದೇ ಪರಮಾರ್ಥವು.

೪೫-೪೬. ಹೇತುಫಲನೆಂಬ ಸಂಸಾರವು ನಿಜವಾಗಿ ಇಲ್ಲವೇ ಇಲ್ಲ; ಅದು ಇದೆಯೆಂಬ ಅಭಿಮಾನವೇ ಸಂಸಾರವು. ಅಜ್ಞಾನದೃಷ್ಟಿಯಿಂದ ಎಲ್ಲವೂ ಹುಟ್ಟುತ್ತದೆ, ಜ್ಞಾನದೃಷ್ಟಿಯಿಂದ ಯಾವದೂ ಹುಟ್ಟುವದಿಲ್ಲ. ಅತ್ತರು ಹುಟ್ಟುವಂತೆಯೂ ಸಾಯುವಂತೆಯೂ ತೋರುವದು ಕನಸು, ಮಾಯೆ, ಯೋಗಿಯ ನಿರ್ಮಾಣ-ಇವುಗಳಲ್ಲಿ ತೋರುವ ಜೀವರುಗಳ ಹುಟ್ಟುಸಾವುಗಳಂತೆ ಬರಿಯ ತೋರಿಕೆಯಾಗಿರುತ್ತದೆ. ಅತ್ತರು ನಿತ್ಯರೂ, ಅನಿತ್ಯರೂ? -ಎಂಬುದೂ ಪರಮಾರ್ಥಕ್ಕೆ ಸಂಬಂಧಪಟ್ಟ ಪ್ರಶ್ನೆಯಲ್ಲ; ಯಾವದೊಂದೂ ಹುಟ್ಟುವದಿಲ್ಲವೆಂಬುದೇ ಪರಮಾರ್ಥವು. ಚಿತ್ತವೂ ಚಿತ್ತದಿಂದ ಕಲ್ಪಿತವಾದದ್ದಲ್ಲವೂ ಶಾಸ್ತ್ರ, ಶಿಷ್ಯ, ಗುರು ಎಂಬ ಭೇದವುಕೂಡ-ಪರಮಾರ್ಥವಾಗಿರುವದೇ ಇಲ್ಲ. ಅತ್ಮನು

ಹುಟ್ಟುವವನಲ್ಲ ಎಂಬುದೂ ಪರಮಾರ್ಥವಲ್ಲ. ಅವನು ಹುಟ್ಟುತ್ತಾನೆಂದು ಹೇಳುವವರ ಕಲ್ಪನೆಯನ್ನು ಅಲ್ಲಗಳೆಯುವದಕ್ಕಾಗಿ ಆತ್ಮನು ಆಜನು ಎಂದು ಹೇಳುತ್ತೇವೆಯೇ ಹೊರತು ಮತ್ತೇನೂ ಇಲ್ಲ.

೭೫-೮೧. ದ್ವೈತವು ನಿಜವಾಗಿಲ್ಲದಿದ್ದರೂ ಅದು ಇದೆಯೆಂಬ ಅಭಿಮಾನದಿಂದಲೇ ಅದು ಇರುವಂತೆ ತೋರುತ್ತಿರುವದು. ಅದು ಇಲ್ಲವೆಂಬುದನ್ನು ತಿಳಿದುಕೊಂಡರೆ ಮುಕ್ತಿಯಾಗುವದು. ಏಕೆಂದರೆ ಆಗ ಧರ್ಮಾಧರ್ಮಗಳೆಂಬ ನಿಮಿತ್ತವಿಲ್ಲದಿರುವದರಿಂದ ಹುಟ್ಟುವದೆಂಬ ಸಂಸಾರವೂ ಇರುವದಿಲ್ಲ. ಪರಮಾರ್ಥವಾಗಿ ದ್ವೈತವಿಲ್ಲವೇ ಇಲ್ಲ ಎಂಬುದನ್ನು ತಿಳಿದುಕೊಂಡು ನಿಶ್ಚಲವಾಗಿರುವದು ಕೂಟಿಸ್ಥವಾದ ಬ್ರಹ್ಮವನ್ನು ಬಲ್ಲ ಜ್ಞಾನಿಗಳಿಗೆ ಮಾತ್ರ ಸಾಧ್ಯವಾಗುತ್ತದೆ.

೮೨-೮೬. ಆತ್ಮನ ನಿಜವಾದ ಸ್ವರೂಪವನ್ನು ತಿಳಿದುಕೊಳ್ಳುವದು ಕಷ್ಟ; ಅದನ್ನು ತಪ್ಪಾಗಿ ತಿಳಿದುಕೊಳ್ಳುವದು ಸುಲಭ. ಆತ್ಮನು 'ಇದಾನೆ', 'ಇಲ್ಲ', 'ಇದೂ ಇದಾನೆ, ಇಲ್ಲವೂ ಇಲ್ಲ', 'ಇಲ್ಲವೇ ಇಲ್ಲ'-ಎಂಬ ಬೇರೆಬೇರೆಯ ನಾಲ್ಕು ಬಗೆಯನ್ನು ವಾದಿಗಳು ಆತ್ಮನಲ್ಲಿ ಅವಿವೇಕದಿಂದ ಕಲ್ಪಿಸಿರುತ್ತಾರೆ. ಈ ತಪ್ಪುಕಲ್ಪನೆಗಳನ್ನು ಮೀರಿಸುವ ಪರಮಾರ್ಥವನ್ನು ಬಲ್ಲವನೇ ಸರ್ವಜ್ಞನು, ಬ್ರಾಹ್ಮಣನು, ಕೃತಕೃತ್ಯನು, ವಿನೀತನು, ಶಾಂತನು, ಪಾಂತನು.

೮೭-೯೦. ದ್ವೈತಿಗಳ ಯುಕ್ತಿಯಿಂದಲೇ ಅಜಾತವಾದವನ್ನು ಸಾಧಿಸಿದ್ದಾಯಿತು. ವೇದಾಂತಪ್ರಕ್ರಿಯೆಯಾದ ಅವಸ್ಥಾತ್ರಯಪರೀಕ್ಷೆಯ ದೃಷ್ಟಿಯಿಂದ ನೋಡಿದಿರಂತೂ ಅವಸ್ಥೆಗಳು ಒಂದರಲ್ಲೊಂದು ಲಯವಾಗಿ ಕೊನೆಗೆ ಅವಸ್ಥಾರಹಿತವಾದ ಅತ್ಮತತ್ತ್ವವೇ ಉಳಿಯುತ್ತದೆ. ಅವಸ್ಥೆಗಳು, ಪಾಂಡಿತ್ಯಬಾಲ್ಯಮೌನಗಳೆಂಬ ಸಾಧನಗಳು, ಶಮಾದಿಗಳು-ಇವೆಲ್ಲವೂ ಸಾಧಕನ ದೃಷ್ಟಿಯಿಂದ ಬೇಕಾದವುಗಳಾದರೂ ಇವುಗಳುಕೂಡ ಅವಿವ್ಯಾಕಾರ್ಯವೇ ಆಗಿರುತ್ತವೆ; ಕೂಟಿಸ್ಥಚೈತನ್ಯವಾದ ಬ್ರಹ್ಮಾತ್ಮನೆಂಬ ತತ್ತ್ವವೊಂದೇ ಪರಮಾರ್ಥವಾಗಿರುತ್ತದೆ.

೯೧-೧೦೦. ಅಜಾದ್ವಿತೀಯವಾದ ಬ್ರಹ್ಮವೊಂದೇ ಸತ್ಯವು, ಅದು ನಿತ್ಯಶುದ್ಧಬುದ್ಧ ಮುಕ್ತಸ್ವಭಾವವಾಗಿರುತ್ತದೆ; ಅದೇ ನಮ್ಮಗಳೆಲ್ಲರ ಆತ್ಮನೂ. ಹೀಗೆಂದು ತಿಳಿದವರು ಮಹಾಜ್ಞಾನಿಗಳು; ಮಿಕ್ಕವರು ಕೃಪಣರು. ನಮ್ಮಗಳ ಆತ್ಮನಾಗಿ ನಿತ್ಯವೂ ಕೂಟಿಸ್ಥವೂ ಆಗಿರುವ ಅದ್ವಿತೀಯಚೈತನ್ಯವನ್ನು ಬೋಧಿಸಿರುವದೇ ವೇದಾಂತದ ವಿಶೇಷವು. ಇದನ್ನು ತಿಳಿದುಕೊಂಡರೆ ಗೌತಮಬುದ್ಧನು ಉಪದೇಶಿಸಿರುವ ವಿಜ್ಞಾನಕ್ಕೂ ವೇದಾಂತಿಗಳು ಹೇಳಿರುವ ಅತ್ಮತತ್ತ್ವಕ್ಕೂ ಇರುವ ತಾರತಮ್ಯವು ಸ್ಪಷ್ಟವಾಗಿ ತಿಳಿದಂತಾಗುವದು.



ಪರಿಶಿಷ್ಟ

೧. ಬೌದ್ಧ ಪ್ರಕ್ರಿಯಾಸಾಮ್ಯವಿಚಾರ

ಮಾಂಡೂಕ್ಯಕಾರಿಕೆಯಲ್ಲಿ ಬರುವ ಕೆಲವು ವಾಕ್ಯಭಾಗಗಳೂ ಶಬ್ದಗಳೂ ಬೌದ್ಧಗ್ರಂಥಗಳಲ್ಲಿಯೂ ಕಂಡುಬರುತ್ತವೆಯಾದರೂ ಇವೆರಡಕ್ಕೂ ಅರ್ಥಸಾಮ್ಯವಿಲ್ಲ ಎಂಬುದನ್ನು ಪೀಠಿಕೆಯಲ್ಲಿ ಸ್ಪಷ್ಟಪಡಿಸಿರುತ್ತದೆ. ಇಂಥ ವಾಕ್ಯಗಳಲ್ಲಿ ಕೆಲವನ್ನು ಇಲ್ಲಿ ಕೊಟ್ಟಿದೆ; ಶಬ್ದಗಳನ್ನು ಮುಂದಿನ ಪರಿಶಿಷ್ಟದಲ್ಲಿ ಕೊಟ್ಟಿದೆ.

೧. ಅನಿರೋಧಮನುತ್ಪಾದಮನುಚ್ಛೇದಮಶಾಶ್ವತಮ್ |
 ಅನೇಕಾರ್ಥಮನಾನಾರ್ಥಮನಾಗಮಮರ್ಗಮಮ್ ||
 ಯಃ ಪ್ರತೀತ್ಯಸಮುತ್ಪಾದಂ ಪ್ರಪಣ್ಣೋಪಶಮಂ ಶಿವಮ್ |
 ದೇಶಯಾಮಾಸ ಸಂಬುದ್ಧಸ್ತಂ ವಂದೇ ವದತಾಂ ವರಮ್ ||

—ನಾರ್ಥಮಿಕವೃತ್ತಿ, ನಾಗಾರ್ಜುನಕಾರಿಕೆ.

ಪೂರ್ವೋಪಲವ್ಣೋಪಶಮಃ ಪ್ರಪಣ್ಣೋಪಶಮಃ ಶಿವಃ |
 ಸ ಕ್ವಚಿತ್ ಕಸ್ಯಚಿತ್ ಕೈಶ್ಚಿತ್ ಧರ್ಮೋ ಬುದ್ಧೇನ ದೇಶಿತಃ ||

—ನಿರ್ವಾಣಪರೀಕ್ಷಾ.

ಇಲ್ಲಿ ಕಾರಿಕೆಯ ಬೇರೆಬೇರೆಯ ಕಡೆಗಳಲ್ಲಿರುವ ಶಬ್ದಗಳ ಸಾಮ್ಯವು ಕಾಣುವದು. ಆದರೆ ಅಲ್ಲಿರುವ ತುರ್ಯಾತ್ಮನ ಮಾತು ಇಲ್ಲಿಲ್ಲ. ಇಲ್ಲಿರುವದು ಪ್ರತೀತ್ಯ ಸಮುತ್ಪಾದದ ವಿಚಾರ. ಅವಿದ್ಯಾ, ಸಂಸ್ಕಾರ, ವಿಜ್ಞಾನ, ನಾಮರೂಪ, ಷಡಾಯತನ, ಸ್ವರ್ಶ, ವೇದನಾ, ತೃಷ್ಣಾ, ಉಪಾದಾನ, ಭವ, ಜಾತಿ, ಜರಾಮರಣ—ಇವು ಒಂದರಿಂದ ಒಂದು ಉಂಟಾಗುವದೇ ಪ್ರತೀತ್ಯಸಮುತ್ಪಾದವು. 'ಪ್ರಪಂಚೋಪಶಮ' ಎಂಬ ಮಾತು ಬೌದ್ಧರ ನಿರ್ವಾಣವನ್ನು ತಿಳಿಸುತ್ತದೆ; ನಿರ್ವಿಶೇಷನಾದ ಆತ್ಮನನ್ನು ಹೇಳುವದಿಲ್ಲ.

೨. ಕಲ್ಪನಾಮಾತ್ರಮಿತ್ಯಸ್ತಾತ್ ಸರ್ವಧರ್ಮಾಃ ಪ್ರಕಾಶಿತಾಃ |
 ಕಲ್ಪನಾಪ್ಯಸತೀ ಪ್ರೋಕ್ತಾ ಯಯಾ ಶೂನ್ಯಂ ವಿಕಲ್ಪತೇ ||

—ನಾಗಾರ್ಜುನನ ಅಚಿಂತ್ಯಸ್ತವ.

ಕಲ್ಪನೆಯೂ ಸತ್ಯವಲ್ಲವೆಂಬ ವಿಷಯವು ಗೌಡಪಾದಕಾರಿಕೆಯಲ್ಲಿಯೂ (೧-೧೮) ಇದೆ. ಆದರೆ ಶೂನ್ಯವನ್ನೇ ಬಗೆಬಗೆಯಾಗಿ ವಿಕಲ್ಪಿಸುತ್ತಾರೆಂಬುದು ಕಾರಿಕೆಗೆ ಸಮ್ಮತವಲ್ಲ. ಆತ್ಮನಲ್ಲಿಯೇ ಎಲ್ಲವೂ ಕಲ್ಪಿತವಾಗಿದೆ ಎಂಬುದೇ ನೇದಾಂತ ಸಿದ್ಧಾಂತವೆಂದು (೨-೧೨) ರಲ್ಲಿ ಸ್ಪಷ್ಟವಾಗಿ ಹೇಳಿರುತ್ತದೆ.

೩. ಯಥಾ ಮಾಯಾ ಯಥಾ ಸ್ವಪ್ನೋ ಗನ್ಧರ್ವನಗರಂ ಯಥಾ |
ತಥೋತ್ಪಾದಸ್ತಥಾ ಸ್ಥಾನಂ ತಥಾ ಭಜ್ಞ ಉದಾಹೃತಃ ||

—ಮಾಧ್ಯಮಿಕಸೂತ್ರ.

ಇಲ್ಲಿ ಕಾಣುವ ನಿರಾಸ್ವದಕಲ್ಪನೆಯು ಬೌದ್ಧರದು; ಕಾರಿಕೆಯಲ್ಲಿ (೨-೩೧) ಮೊದಲು ಹೇಳಿದ ಆತ್ಮಾಧಿಷ್ಠಾನವಾದವನ್ನೇ 'ವೇದಾನ್ತೇಷು' ಎಂಬ ಮಾತಿನಿಂದ ಸೂಚಿಸಿರುತ್ತದೆ.

೪. ಉತ್ಪಾದೇ ಚ ನಿರೋಧೇ ಚ ತಥಾತಾಯಾಂ ಗಭೀರತಾ |
ಜ್ಞೇಯಜ್ಞಾನೇ ಚ ಚರ್ಯಾಯಾಮದ್ವಯೇನಾಪಾಯಕಾಶಲೇ |
ಸ್ವಪ್ನೋಪಮತ್ಪಾದ್ಮರ್ಮಣಾಂ ಭವಶಾನ್ತೋರಕಲ್ಪನಾ ||

—ಅಭಿಸಮಯಾಲಂಕಾರಿಕಾ, ಮೈತ್ರೇಯಕೃತ.

'ನ ನಿರೋಧೋ ನಜೋತ್ಪತ್ತಿಃ' (೨-೩೨) ಎಂಬ ಕಾರಿಕೆಯಲ್ಲಿಯೂ ಇದೇ ಅರ್ಥವಿದ್ದರೂ ಮುಂದಿನ ಕಾರಿಕೆಯಲ್ಲಿ ಅಧಿಷ್ಠಾನರೂಪವಾದ ಪರಮಾರ್ಥತತ್ತ್ವವೊಂದಿದೆಯೆಂದು ಹೇಳಿರುತ್ತದೆ.

೫. ನ ಸಂಭವತಿ ಸ್ವಭಾವಸ್ಯ ಯುಕ್ತಃ ಪ್ರತ್ಯಯಹೇತುಭಿಃ |
ಸ್ವಭಾವಃ ಕೃತಕೋ ನಾಮ ಭವಿಷ್ಯತಿ ಪುನಃ ಕಥಮ್ ||

—ಮಾಧ್ಯಮಿಕಸೂತ್ರ.

'ಸ್ವಭಾವೇನಾಮೃತೋ ಯಸ್ಯ' (೩-೨೨, ೪-೮) ಎಂಬ ಕಾರಿಕೆಯಲ್ಲಿಯೂ ಸ್ವಭಾವವು ಬದಲಾಯಿಸಲಾರದು ಎಂದು ಹೇಳಿದೆ; ಆದರೆ ಮಾಧ್ಯಮಿಕಸೂತ್ರದಲ್ಲಿ ಪ್ರತ್ಯಯಹೇತುಗಳಿಂದ ಆಗುವ ಪ್ರತೀತ್ಯಸಮುತ್ಪಾದವನ್ನು—ಎಂದರೆ ಅವಿದ್ಯೆಯಿಂದಾಗುವ ಪ್ರಸಂಚದುಃಖ, ಮಹಾಭೂತಗಳಿಂದಾಗುವ ಶರೀರಸೃಷ್ಟಿ ಎಂಬವುಗಳ ವಿಚಾರಗಳನ್ನು ಕುರಿತು—ಹೇಳಿರುತ್ತದೆ. ಕಾರಿಕೆಯಲ್ಲಿ ಅಜಾತಬ್ರಹ್ಮವಾದವು ಪ್ರಕೃತವಾಗಿರುವುದರಿಂದ ಆತ್ಮನು ದ್ವೈತರೂಪದಲ್ಲಿ ಮಾಯೆಯಿಂದ ತೋರುವನೆಂಬ ಶ್ರುತಿಯನ್ನು ಮುಂದೆ (೩-೨೮) ಉದಾಹರಿಸಿರುತ್ತದೆ.

೬. ಆಕಾಶಶಿ ಶಶಶ್ಚಙ್ಗಂ ಚ ವನ್ಮಾ಼ಯಾಃ ಪುತ್ರ ಏವ ಚ |
ಅಸನ್ನಶ್ಚಾಭಿವ್ಯಜ್ಯಂತೇ ತಥಾ ಭಾವೇನ ಕಲ್ಪನಾ ||

—ನಾಗಾರ್ಜುನಕಾರಿಕಾ.

ಈ ಕಾರಿಕೆಯಲ್ಲಿ ಅಪತ್ತಿಗೆ ತೋರಿಕೆಯುಂಟೆಂಬುದಕ್ಕೆ ಆಕಾಶಾದಿಗಳನ್ನು ದೃಷ್ಟಾಂತವಾಗಿ ಕೊಟ್ಟಿರುತ್ತದೆ. ಸತ್ತಾಗಿರುವುದಕ್ಕೆ ಮಾಯೆಯಿಂದ ಜನ್ಮವುಂಟು, ಅಪತ್ತಿಗೆ ಮಾಯೆಯಿಂದಲೂ ಜನ್ಮವಿಲ್ಲ ಎಂದು (೩-೨೨, ೨೮) ಗೌಡಪಾದಕಾರಿಕೆಯಲ್ಲಿ ಹೇಳಿರುವುದು ಇದಕ್ಕೆ ಅತ್ಯಂತ ವಿರುದ್ಧವಾಗಿರುತ್ತದೆ.

೭ ಏತತ್ತು ಪರಮಂ ಸತ್ಯಂ ಯತ್ರ ಲೋಕೋ ನ ಗಾಹತೇ ||
 —ಭವಸಂಕ್ರಾಂತಿಸೂತ್ರ; ಶ್ರೀಯುತ ಅಯ್ಯಾ ಶಾಸ್ತ್ರೀಗಳು ಟಿಬೆಟಿ
 ಭಾಷೆಯಿಂದ ಸಂಸ್ಕೃತಕ್ಕೆ ಪುನಃಪರಿವರ್ತನೆ ಮಾಡಿದ್ದು.

ಇಲ್ಲಿ ಗೌಡಪಾದಕಾರಿಕೆಯ (೩-೪೮, ೪-೭೧, ೪-೯೫) ಕೆಲವು ಶಬ್ದಗಳು ಕಂಡುಬರುತ್ತವೆ; ಆದರೆ ಅಲ್ಲಿರುವ ಅಜಾತಬ್ರಹ್ಮವಾದದ ಸುಳಿವೂ ಇಲ್ಲ.

೮. ಭಾವಾನ್ನ ಜಾಯತೇಃ ಭಾವೋ ನಾ ಭಾವಾದಪಿ ಜಾಯತೇ |
 ಭಾವ ಉತ್ಪದ್ಯತೇ ಸತ್ಯಂ ಭಾವೋ ಭ್ರಾಶ್ಚಿಃ ಖಶ್ಚಿತ್ ಸತ್ ||
 —ಭವಸಂಕ್ರಾಂತಿಪರಿಕಥಾ, ಅಯ್ಯಾ ಶಾಸ್ತ್ರೀಗಳ ಪುನಃಪರಿವರ್ತನೆ.

ಇಲ್ಲಿ 'ನಾಸ್ತ್ಯಸದ್ಧೇಃ ಸುಕಮಸತ್' (೪-೪೦) ಎಂಬ ಗೌಡಪಾದಕಾರಿಕೆಯ ಭಾಯಿ ಇದೆ, ಆದರೆ ಅಲ್ಲಿರುವ ಅಜಾತಬಲವಿಜ್ಞಾನದ (೪-೪೫) ಸುದ್ದಿಯು ಈ ಗ್ರಂಥದಲ್ಲಿಲ್ಲ. ಇಲ್ಲಿರುವದು ಆಕಾಶಪುಷ್ಪದೃಷ್ಟಾಂತದ ಶೂನ್ಯವಾದ.

೯. "ಅನ್ಯೋನ್ಯಲಕ್ಷಣಹೇತುಕೇ"
 —ಲಂಕಾವತಾರಸೂತ್ರ.

ಇದು "ಉಭೇ ಹ್ಯನ್ಯೋನ್ಯದೃಶ್ಯೇ ತೇ" ಎಂಬ (೪-೬೭) ಗೌಡಪಾದಕಾರಿಕೆಯನ್ನು ನೆನಪಿಗೆ ತರುವಂತಿದೆ. ಆದರೆ ಅದರ ಹಿಂದಿನ ಕಾರಿಕೆಗಳಲ್ಲಿರುವ ಸಾಕ್ಷಿಚೈತನ್ಯವಾದವು ಲಂಕಾವತಾರಸೂತ್ರದಲ್ಲಿರುವದಿಲ್ಲ; ಅದಕ್ಕೆ ಬದಲು 'ಆತ್ಮತತ್ತ್ವವನ್ನು ಮೂಢಜನರಿಗಾಗಿ ಒಪ್ಪಿಕೊಂಡು ಬುದ್ಧರು ಉಪದೇಶಮಾಡುತ್ತಾರೆ' ಎಂದು ಸ್ಪಷ್ಟವಾಗಿ ಹೇಳಿಬಿಟ್ಟಿರುತ್ತದೆ.

೧೦. ಅಸ್ತೀತಿ ಶಾಶ್ವತಗ್ರಾಹೋ ನಾಸ್ತೀತ್ಯುಚ್ಛೇದದರ್ಶನಮ್ |
 ತಸ್ಮಾದಸ್ತೀತಿ ನಾಸ್ತೀತಿ ನಾಶ್ರಯೇತ ವಿಚಕ್ಷಣಃ ||
 ಅಸ್ತೀತಿ ನಾಸ್ತೀತಿ ಉಭೇಽಪಿ ಅನ್ತಾಃ |
 ಶುದ್ಧೀತ್ಯಶುದ್ಧೀತಿ ಇಮೇಽಪಿ ಅನ್ತಾಃ |
 ತಸ್ಮಾದುಭೇ ಅನ್ತ ವಿವರ್ಜಯಿತ್ವಾ
 ಮಧ್ಯೇಽಪಿ ಸ್ಥಾನಂ ನ ಕರೋತಿ ಪಞ್ಚತಃ ||

—ಮಾಧ್ಯಮಿಕವೃತ್ತಿ.

ಇಲ್ಲಿ ೪-೫೭, ೪-೮೩-ಈ ಗೌಡಪಾದಕಾರಿಕೆಗಳ ಶಬ್ದಪ್ರಯೋಗಗಳಿವೆ. ಆದರೆ ಎಲ್ಲಾ ವಿಕಲ್ಪಗಳನ್ನೂ ಬಿಡಬೇಕೆಂಬುದು ಇಲ್ಲಿಯ ಉಪದೇಶ; ವಿಕಲ್ಪಗಳಿಗೆ ಆಧಾರವಾದ ಕೂಟಸ್ಥನಿತ್ಯಬ್ರಹ್ಮದಲ್ಲಿ ನಿಲ್ಲಬೇಕೆಂಬುದೇ ಗೌಡಪಾದರ ಉಪದೇಶ.



೨. ಕಾರಿಕೆಗೂ ಬೌದ್ಧಗ್ರಂಥಗಳಿಗೂ ಸಮಾನವಾದ ಶಬ್ದಗಳು

ಈ ಶಬ್ದಗಳು ಯಾವ ಕಾರಿಕೆಯಲ್ಲಿ ಬಂದಿವೆಯೆಂಬುದನ್ನು ತಿಳಿಸುವದಕ್ಕೆ ಮುಖ್ಯವಾಗಿ ಅಲಾತಶಾಂತಿಪ್ರಕರಣದ ಸಂಖ್ಯೆಯನ್ನು ಕೊಟ್ಟಿರುತ್ತದೆ. ಬೌದ್ಧ ಗ್ರಂಥಗಳ ಹೆಸರನ್ನು ಬರೆದಿಲ್ಲ; ಅವರು ಶಬ್ದವನ್ನು ಯಾವ ಅರ್ಥದಲ್ಲಿ ಉಪಯೋಗಿಸುತ್ತಾರೆಂಬುದಿಷ್ಟನ್ನೇ ತಿಳಿಸಿರುತ್ತದೆ.

ಅಗ್ರಯಾಣ (೪-೯೦) —

ನೊದಲು, ಸಾಧಕನ ಸ್ಥಿತಿ. ಮಹಾಯಾನ ಎಂಬರ್ಥದಲ್ಲಿ ಬೌದ್ಧರಲ್ಲಿ ಪ್ರಯೋಗ.

ಅಜಾತಿ (೪-೪೩) —

ಹುಟ್ಟದೆ ಇರುವ ಬ್ರಹ್ಮ, ಹುಟ್ಟದೆ ಇರುವದು ಎಂಬರ್ಥದಲ್ಲಿ ಆದ್ಯಂತಿಗಳೂ (೪-೨೯) ಬೌದ್ಧರೂ ಪ್ರಯೋಗಿಸುವರು; ಆದರೆ ಬ್ರಹ್ಮ, ಹುಟ್ಟದವಸ್ತು ಎಂಬರ್ಥದಲ್ಲಿ ಬೌದ್ಧರಲ್ಲಿ ಪ್ರಯೋಗವಿಲ್ಲ.

ಅದ್ವಯ (೪-೪೫), ಅದ್ವೈತ (೩-೧೮) —

ತನಗೆರಡನೆಯದಿಲ್ಲದ ಆತ್ಮ. ದ್ವೈತರಹಿತವಾದ ಶೂನ್ಯ ಎಂಬರ್ಥದಲ್ಲಿ ಮೂತ್ರ ಬೌದ್ಧರಲ್ಲಿ ಬಳಕೆ.

ಅನಾನಾತ್ವ (೪-೧೦೦) —

ನಾನಾತ್ವವಿಲ್ಲದ ಆದ್ವಿತೀಯ ಆತ್ಮ. ಬೌದ್ಧರಲ್ಲಿ ನಾನಾರ್ಥವೆಂಬ ಮಾತನ್ನು ವಿಶೇಷಗಳನ್ನು ಮಾತ್ರ ನೋಡುವದು ಎಂಬರ್ಥದಲ್ಲಿ ಉಪಯೋಗಿಸುತ್ತಾರೆ. ಸಾಮಾನ್ಯವನ್ನು ಮಾತ್ರ ನೋಡುವ ಎರಿವು ಸಮತೆ ಅಥವಾ ಸಾಮ್ಯ ಎನಿಸುವದು. ಸಮತೆಯ ದೃಷ್ಟಿಯಿಂದ ನೋಡಿದರೆ ಎಲ್ಲವೂ ಬ್ರಹ್ಮವೆಂಬ ಅರಿವಾಗುವದು; ನಾನಾರ್ಥದೃಷ್ಟಿಯಿಂದ ನಾನಾದೇವತೆಗಳ ಅರಿವಾಗುವದು. ಆದ್ದರಿಂದ ಫರನಾರ್ಥವನ್ನು ತಿಳಿಯಬೇಕಾದರೆ ಈ

ಎರಡು ದೃಷ್ಟಿಗಳನ್ನೂ ಉಪಯೋಗಿಸಬೇಕು. ಎಂದು ಕೆಲವು ಮಾಹಾಯಾನಿಕರ ಅಭಿಪ್ರಾಯ.

ಅನಿಮಿತ್ತ (೪-೨೨) —

ಧರ್ಮಾರ್ಥಮರ್ಗಳೆಂಬ ಜನ್ಮಕಾರಣವಿಲ್ಲವಿಲ್ಲದಿರುವದು. ಬೌದ್ಧರಲ್ಲಿ ಅನಿಮಿತ್ತವೆಂಬುದು ಪದಾರ್ಥಗಳು ನಿತ್ಯವೆಂಬ ಭ್ರಾಂತಿಯನ್ನು ಕಳೆಯುವ ಒಂದು ಬಗೆಯ ಧ್ಯಾನವು.

ಅಭೂತಾಭಿನಿವೇಶ (೪-೨೫) —

ಆತ್ಮನೊಬ್ಬನೇ ಇದ್ದರೂ ಇಲ್ಲದಿರುವ ಅನಾತ್ಮವೂ ಉಂಟೆಂಬ ಮಿಥ್ಯಾಭಿಮಾನ. ವಸ್ತುತಃ ಯಾವದೂ ಇಲ್ಲದಿದ್ದರೂ ವಾಸನೆಯಿಂದ ಅದನ್ನು ಇದೆ ಎಂದು ತಿಳಿಯುವದು— ಎಂಬ ಅರ್ಥದಲ್ಲಿ ಬೌದ್ಧರ ಪ್ರಯೋಗ.

ಅಭಿನಿಷ್ಪತ್ತಿ (೪-೨೪) —

ಸಿದ್ಧಿ. ಬೌದ್ಧರಲ್ಲಿ ಅಬಾಧಿತವಾದ ಕಟ್ಟಕಡೆಯ ಜ್ಞಾನ ಎಂಬ ಅರ್ಥದಲ್ಲಿ ಉಪಯೋಗವಾಗುವ 'ಪರಿ ನಿಷ್ಪನ್ನ' ಎಂಬ ಶಬ್ದಕ್ಕೂ ಇದಕ್ಕೂ ಯಾವ ಸಂಬಂಧವೂ ಇಲ್ಲ.

ಅಲಾತ (೪-೪೨) —

ಕೊಳ್ಳಿ. ವಸ್ತುಗಳು ತೋರಿದರೂ ನಿಜವಾಗಿರುವದಿಲ್ಲವೆಂಬುದನ್ನು ತಿಳಿಸುವದಕ್ಕೆ

ತಿರುಗಿಸುವ ಕೊಳ್ಳಿಯ ದೃಷ್ಟಾಂತವನ್ನು ಬೌದ್ಧರೂ ನೇದಾಂತಿಗಳೂ ಕೊಡುತ್ತಾರೆ. ರಾದರೂ ತೋರಿಕೆಗಳೆಲ್ಲ ವಿಜ್ಞಾನರೂಪವಾದ ಅತ್ಯಂತ ಕಲ್ಪಿತವಾಗಿರುವವೆಂದು ತಿಳಿಸುವುದು ನೇದಾಂತದಲ್ಲಿ ವಿಶೇಷ.

ಅಸ್ವರ್ತಯೋಗ (೪-೨)-

ನಿರತಸಂಬಂಧವೂ ಇಲ್ಲದ ಅತ್ಯಂತ ಸುವ ಅದ್ವೈತದರ್ಶನ. ಯಾವ ಅನುಭವವೂ ಇಲ್ಲದ ನಿರ್ವಾಣ ಎಂಬರ್ಥದಲ್ಲಿ ಬೌದ್ಧರ ಬಳಕೆ.

ಅಸತ್ (೪-೩೯)-

ನಿಜವಾಗಿಲ್ಲದೆ ಇದ್ದರೂ ತೋರುವ ವಸ್ತು. ಎಚ್ಚರಕನಸುಗಳಲ್ಲಿರುವ ತೋರಿಕೆಗಳು ನಿಜವಾಗಿರುವದಿಲ್ಲವಾದ್ದರಿಂದ ಆಸತ್ತಾಗಿರುವ ಎಂಬುದು ಬೌದ್ಧರಿಗೂ ನೇದಾಂತಿಗಳಿಗೂ ಸಮಾನ. ಅವು ಸದ್ರೂಪವಾದ ಬ್ರಹ್ಮಕ್ಕಿಂತ ಬೇರೆಯಾಗಿಲ್ಲವೆಂಬುದು ನೇದಾಂತಿಗಳ ವಿಶೇಷೋಪದೇಶ.

ಆಸ್ತಿವಸ್ತುತ್ವವಾದಿ (೪-೪೨)-

ದ್ವೈತವಸ್ತುವಿದೆ ಎನ್ನುವವನು. ವಿಜ್ಞಾನಕ್ಕಿಂತ ಹೊರಗೆ ವಸ್ತುವಿದೆ ಎನ್ನುವ ಸರ್ವಾಸ್ತಿತ್ವವಾದಿ ಎಂಬರ್ಥದಲ್ಲಿ ಬೌದ್ಧರಲ್ಲಿ ಬಳಕೆ.

ಆಕಾಶ (೪-೧)-

ಸರ್ವಗತ, ಸೂಕ್ಷ್ಮ, ನಿತ್ಯ-ಎಂಬುದನ್ನು ತಿಳಿಸುವದಕ್ಕೆ ಕೊಡುವ ದೃಷ್ಟಾಂತ. ಇಲ್ಲದ್ದು ಎಂಬುದನ್ನು ತಿಳಿಸುವದಕ್ಕೆ ಮಾಧ್ಯಮಿಕರು ಉಪಯೋಗಿಸುತ್ತಾರೆ.

ಆದಿಬುದ್ಧ (೪-೯೨)-

ಮೊದಲಿನಿಂದಲೂ ಜ್ಞಾನಸ್ವರೂಪವೇ ಆಗಿರುವ. ಬೌದ್ಧರು ಬೇರೆಬೇರೆ ಯುಗಗಳಲ್ಲಿ ಅವತರಿಸಿರುವ ಬುದ್ಧರಿಗೆಲ್ಲ ಮೂಲಸ್ವರೂಪನಾದ ಎಂಬರ್ಥದಲ್ಲಿ ಉಪಯೋಗಿಸುತ್ತಾರೆ.

ಆದಿಶಾನ್ತ (೪-೯೩)-

ಯಾವಾಗಲೂ ಶಾಂತಿಯುಳ್ಳ. ಎಲ್ಲವೂ ನಾಶವಾಗುವ ನಿರ್ವಾಣ ಎಂಬರ್ಥದಲ್ಲಿ ಬೌದ್ಧರು ಉಪಯೋಗಿಸುವರು.

ಉಚ್ಛೇದ (೪-೫೭)-

ನಾಶ. ಪರಮಾರ್ಥದಿಂದ ಎಲ್ಲವೂ ಜನ್ಮರಹಿತವಾದ ಅತ್ಮನೇ ಆಗಿರುವದರಿಂದ ಉಚ್ಛೇದವೆಂಬುದೇ ಇಲ್ಲ-ಎಂದು ಕಾರಿಕೆಯಲ್ಲಿ ಹೇಳಿದೆ. ಇರತಕ್ಕ ಅತ್ಮನು ಮರಣವಾದ ಮೇಲೆ ನಾಶವಾಗಿಬಿಡುತ್ತಾನೆ-ಎಂಬ ತಪ್ಪುತಿಳಿವಳಿಕೆಯನ್ನು ಬೌದ್ಧರು ಉಚ್ಛೇದವೆಂಬ ಹೆಸರಿನಿಂದ ಕರೆಯುತ್ತಾರೆ.

ಉಪಲಮ್ಬ (೪-೯೦)-

ಬರಿಯ ತೋರಿಕೆ. ಅವಿದ್ಯಾಕಲ್ಪನೆ. ಸಾಧಕನು ಮೊದಲು ಅಂಗೀಕರಿಸಬೇಕಾದ ಹೇಯ, ಅಸ್ಯ, ಸಾಕ್ಯ-ಇವು ಮೂರೂ ಅವಿದ್ಯಕನೆಂದೂ ವಿಜ್ಞೇಯವಾದ ಬ್ರಹ್ಮವೊಂದೇ ಸತ್ಯವೆಂದೂ ನೇದಾಂತಿಗಳು ಹೇಳುವರು. ಎಲ್ಲವೂ ಅವಿದ್ಯಕವೇ ಎಂದು ಬೌದ್ಧರು.

ಕಲ್ಪಿತ (೪-೭೪)-

ಕಲ್ಪಿತವಾದ ವ್ಯವಹಾರ. ಹಗ್ಗದಲ್ಲಿ ಹಾವು ಕಲ್ಪಿತವೆಂದು ನೇದಾಂತಿಗಳಂತೆ ಬೌದ್ಧರೂ ಹೇಳುತ್ತಾರೆ; ಅದರಿಂದ ಅವರು ಹಗ್ಗದ ಹಾವಿನ ಆರಿವನ್ನು ಪರಿಕಲ್ಪಿತ ಎಂದು ಕರೆಯುತ್ತಾರೆ. ಎಲ್ಲವೂ ಕಲ್ಪಿತವೇ, ವಿಜ್ಞಾನವೊಂದೇ ಪರಮಾರ್ಥವು-ಎಂಬುದು ವಿಜ್ಞಾನವಾದಿಗಳಾದ ಬೌದ್ಧರ ಮತವು. ಅತ್ಮನಲ್ಲಿಯೇ ಎಲ್ಲವೂ ಕಲ್ಪಿತವು. ಅತ್ಮನಲ್ಲಿ ತೋರುವ ಧರ್ಮಗಳೂ ಕಲ್ಪಿತವೇ-ಎಂಬುದು ನೇದಾಂತಿಗಳ ಮತ.

ಕೋಟಿ (೪-೮೪)-

ಇದೆ, ಇಲ್ಲ. ಇದ್ದೂ ಇಲ್ಲ, ಇಲ್ಲವೇ ಇಲ್ಲ-ಎಂಬ ನಾಲ್ಕು ವಾದಗಳು. ಅತ್ಮನ ವಿಷಯ

ದಲ್ಲದಿವ ಈ ವಾದಗಳು ಅತ್ಯನಿಗೆ ಅವರಣೆಗಳು ಎಂದರೆ ಅತ್ಯನ ಪರಮಾರ್ಥಸ್ವರೂಪವನ್ನು ತಿಳಿಯುವದಕ್ಕೆ ಅಡಿಗಳು ಎಂದು ವೇದಾಂತಿಗಳನ್ನುವರು. ಶೂನ್ಯವೇ ಪರಮಾರ್ಥವು, ಆದು ಈ ನಾಲ್ಕುಕೋಟಿಗಳ ಲೊಂದಕ್ಕೂ ವಿಷಯವಲ್ಲವೆಂದು ಬೌದ್ಧರ ಮತ.

ಗಂಧರ್ವನಗರ (೩-೩೧)-

ಆಕಾಶದಲ್ಲಿ ತೋರಿ ಹಾರುವ ದೃಶ್ಯ. ಈ ದೃಷ್ಟಾಂತವನ್ನು ದೃಶ್ಯವೆಲ್ಲವೂ ಆತ್ಮನಲ್ಲಿ ಕಲ್ಪಿತವೆಂದು ತಿಳಿಸುವದಕ್ಕೆ ವೇದಾಂತಿಗಳು ಉಪಯೋಗಿಸುವರು; ದೃಶ್ಯವೆಲ್ಲವೂ ಆಸಾದವೆಂದು ತಿಳಿಸುವದಕ್ಕೆ ಬೌದ್ಧರು ಉಪಯೋಗಿಸುವರು.

ಗಂಭೀರ (೪-೧೦೦)-

ಅಳವಾದ, ಪ್ರವೇಶಿಸುವದಕ್ಕಾಗದ. ಪರಮಾರ್ಥವು ಸಾಮಾನ್ಯರಿಗೆ ತಿಳಿಯುವದಲ್ಲ ಎಂಬುದನ್ನು ತಿಳಿಸುವದಕ್ಕೆ ವೇದಾಂತಿಗಳಲ್ಲಿ ಬಳಕೆ. ಪ್ರತಿತ್ಯಸಮುತ್ತಾದವು ಸಾಮಾನ್ಯರಿಗೆ ತಿಳಿಯುವದಲ್ಲ ಎಂಬುದನ್ನು ತಿಳಿಸುವದಕ್ಕೆ ಬೌದ್ಧರಲ್ಲಿ ಬಳಕೆ.

ಚಿತ್ತ (೪-೨೨)-

ಚಿತ್ತ, ಆತ್ಮ. ಅಂತಃಕರಣಕ್ಕಿಂತ ಬೇರೆಯಾದ ಆತ್ಮನೆಂಬರ್ಥದಲ್ಲಿಯೂ ಗೌಡಪಾದ ಕಾರಿಕೆಯಲ್ಲಿ ಪ್ರಯುಕ್ತವಾಗಿದೆ; ಬೌದ್ಧರಲ್ಲಿ ಈ ಅರ್ಥದಲ್ಲಿ ಪ್ರಯೋಗವಿಲ್ಲ.

ತಾಯಿನ್ (೪-೯೯)-

ವ್ಯಾಪಕವಾದ ಜ್ಞಾನವುಳ್ಳ ಆತ್ಮಜ್ಞಾನಿ. ಬೌದ್ಧ ಮತದ ತತ್ತ್ವವನ್ನು ಮನಗಂಡ ಜ್ಞಾನಿ, ಬುದ್ಧನು-ಎಂಬರ್ಥದಲ್ಲಿ ಬೌದ್ಧರು ಉಪಯೋಗಿಸುತ್ತಾರೆ.

ಮರ್ದರ್ಶ (೪-೧೦೦)-

ತಿಳಿದುಕೊಳ್ಳುವದಕ್ಕೆ ಕಷ್ಟವಾದ. ಈ ನಿಶೇಷಣವನ್ನು ವೇದಾಂತಿಗಳು ಆತ್ಮವಸ್ತು

ವಿಗೂ, ಬೌದ್ಧರು ಪ್ರತಿತ್ಯಸಮುತ್ತಾದಕ್ಕೂ ಉಪಯೋಗಿಸುತ್ತಾರೆ.

ದೇಶಿತ (೪-೨)-

ಅದ್ವೈತದರ್ಶನದ ಉಪದೇಶ. ಬುದ್ಧನ ಉಪದೇಶವನ್ನು 'ದೇಶನಾ' ಎಂಬ ಹೆಸರಿನಿಂದ ಬೌದ್ಧರು ಕರೆದಿರುತ್ತಾರೆ.

ದ್ವಯ (೪-೪, ೨೫)-

ದ್ವೈತ, ದ್ವೈತಿ ಎಂಬರ್ಥದಲ್ಲಿ ವೇದಾಂತಿಗಳೂ ಬೌದ್ಧರೂ ಈ ಮಾತನ್ನು ಉಪಯೋಗಿಸುವರು. ದ್ವೈತವು ಶೂನ್ಯವಾದಿಗಳ ಮತದಲ್ಲಿ ನಿಪ್ಪಾರ, ವಿಜ್ಞಾನವಾದಿಗಳ ಮತದಲ್ಲಿ ವಿಜ್ಞಾನಮಾತ್ರ, ವೈಭಾಷಿಕಸೌತ್ರಾಂತಿಕರಲ್ಲಿ ಕ್ಷಣಿಕ. ಆತ್ಮನೇ ಅವಿದ್ಯೆಯಿಂದ ದ್ವೈತವಾಗಿ ತೋರುವನೆಂದು ವೇದಾಂತಿಗಳ ಮತ.

ದ್ವಿಪದಾಂವರ (೪-೧)-

ಪುರುಷೋತ್ತಮ. ಈ ಮಾತನ್ನೂ 'ವದತಾಂವರ' ಎಂಬ ಮಾತನ್ನೂ ಬೌದ್ಧರು ಬುದ್ಧನಿಗೆ ವಿಶೇಷಣವಾಗಿ ಉಪಯೋಗಿಸಿರುತ್ತಾರೆ. ಗೌಡಪಾದಕಾರಿಕೆಯಲ್ಲಿ ಅದ್ವೈತ ಶಾಸ್ತ್ರಕ್ಕೆ ಮೂಲಗುರುವಾದ ನಾರಾಯಣನಿಗೆ ವಿಶೇಷಣವಾಗಿ ಉಪಯೋಗಿಸಿರುತ್ತದೆ.

ಧರ್ಮ (೩-೧, ೪-೧, ೪-೧೦, ೪-೩೩)-

ಆತ್ಮ, ವಸ್ತು. ದ್ರವ್ಯ, ಗುಣ, ಕಾರಣ, ಇರವಿಲ್ಲದ್ದು, ನಿರಾತ್ಮಕ-ಎಂಬರ್ಥದಲ್ಲಿ ಬೌದ್ಧರು ಉಪಯೋಗಿಸುತ್ತಾರೆ.

ಧಾತು (೪-೮೧)-

ಆತ್ಮತತ್ತ್ವ. 'ಧರ್ಮಧಾತು' ಎಂಬ ಮಾತನ್ನು ಬೌದ್ಧರು ಮನಸ್ಸಿನ ವಿಷಯ ಎಂಬ ಅರ್ಥದಲ್ಲಿ ಉಪಯೋಗಿಸುವರು.

ನಿರ್ವಾಣ (೩-೪೭)-

ಅನಂದ, ಆತ್ಮನೊಬ್ಬನೇ ಉಳಿದುಕೊಳ್ಳುವ ಕೈವಲ್ಯ. ದುಃಖವೂ ದ್ವೈತವೂ

ಹೋಗಿರುವ ಸ್ಥಿತಿ ಎಂಬರ್ಥದಲ್ಲಿ ಬೌದ್ಧರು ಉಪಯೋಗಿಸುತ್ತಾರೆ.

ಪರತಂತ್ರ (೪-೭೪) —

ಅದ್ವೈತಿಗಳಾದವರ ಶಾಸ್ತ್ರ. ವಿಜ್ಞಾನಕ್ಕೆ ಅಧೀನವಾಗಿರುವ ಬಾಹ್ಯವಸ್ತುಜ್ಞಾನ ಎಂಬ ಅರ್ಥದಲ್ಲಿ ಬೌದ್ಧರು ಬಳಸುತ್ತಾರೆ. ರಜ್ಜುಸರ್ಪಜ್ಞಾನದಲ್ಲಿ ಸರ್ಪಜ್ಞಾನವು 'ಪರಿಕಲ್ಪಿತ', ರಜ್ಜುಜ್ಞಾನವು 'ಪರತಂತ್ರ' ಎಂದು ಅವರ ವಾದ. ವಿಜ್ಞಾನವು ಪರಮಾರ್ಥವಾದರಿಂದ ಅದರ ಜ್ಞಾನವು 'ಪರಿನಿಷ್ಪನ್ನ' ಎಂದು ಅವರು ಹೇಳುವರು.

ಬುದ್ಧ (೪-೪೨) —

ಜ್ಞಾನಿ, ಗೌತಮಬುದ್ಧ, ಅದ್ವೈತಾತ್ಮನನ್ನು ಬಲ್ಲವನು ಎಂಬರ್ಥದಲ್ಲಿಯೇ ಗೌಡಪಾದ ಕಾರಿಕೆಯಲ್ಲಿ ಈ ಶಬ್ದವನ್ನು ಹೆಚ್ಚಾಗಿ ಉಪಯೋಗಿಸಿದೆ.

ಮಾಯಾ (೩-೨೮) —

ಹುಸಿಯಾದ ತೋರಿಕೆ, ತಪ್ಪುತಿಳಿವಳಿಕೆ. ನಿಸ್ಸಾರವಾದ ತೋರಿಕೆ ಎಂಬರ್ಥದಲ್ಲಿಯೇ ಬೌದ್ಧರಲ್ಲಿ ಇದು ಬಳಕೆಯಲ್ಲಿದೆ; ಮಾಯಾ ಕಲ್ಪಿತವಸ್ತುವಿಗೂ ಆತ್ಮನು ಆಧಾರವಾಗಿರುತ್ತಾನೆಂದು ವೇದಾಂತಿಗಳ ಅಭಿಪ್ರಾಯ.

ಲೌಕಿಕ (೪-೮೭) —

ಲೋಕದ ವ್ಯವಹಾರಕ್ಕೆ ಅಸ್ಪದವಾಗಿರುವ ಜಾಗ್ರದವಸ್ಥೆ. ಸಾಮಾನ್ಯಜನರ ಅಭಿಪ್ರಾಯವನ್ನು ಬೌದ್ಧರು 'ಲೋಕೈಕ' ಎಂದು ಕರೆಯುತ್ತಾರೆ.

ಲೋಕೋತ್ತರ (೪-೮೮) —

ವ್ಯವಹಾರದ ದೃಶ್ಯವೇ ಇಲ್ಲದ ಸುಸುಪ್ತಿ. ಬೌದ್ಧದರ್ಶನಗಳನ್ನು ಬಲ್ಲ ಜ್ಞಾನಿಗಳ ಅಭಿಪ್ರಾಯ ಎಂಬರ್ಥದಲ್ಲಿ 'ಲೋಕೋತ್ತರ' ಎಂಬ ಶಬ್ದವನ್ನು ಬೌದ್ಧರು ಉಪಯೋಗಿಸುತ್ತಾರೆ. ಅಷ್ಟಾಂಗಮಾರ್ಗದಲ್ಲಿರುವ ಸಮ್ಯಗ್ವೃತ್ತಿ, ಮುಂತಾದವುಗಳನ್ನೆಲ್ಲಲೋಕೈಕ

ಸಮ್ಯಗ್ವೃತ್ತಿ, ಲೋಕೋತ್ತರಸಮ್ಯಗ್ವೃತ್ತಿ-ಹೀಗೆ ಎರಡೆರಡು ಬಗೆಯಾಗಿ ವಿಂಗಡಿಸುವದುಂಟು.

ಶಾಶ್ವತ (೪-೫೭) —

ನಿತ್ಯವಾದದ್ದು. ಆತ್ಮನು ನಾಶವಾಗುವ ದಿಲ್ಲವೆಂಬ ವಾದ ಎಂಬರ್ಥದಲ್ಲಿ ಬೌದ್ಧರಲ್ಲಿ ಬಳಕೆ.

ಸಂಬುದ್ಧ (೪-೧) —

ತಿಳಿದವನು. ಗೌತಮ ಬುದ್ಧನಿಗೆ ಸಮ್ಯಕ್ಸಂಬುದ್ಧನೆಂಬ ವಿಶೇಷಣವು ಬೌದ್ಧರಲ್ಲಿ ಬಳಕೆಯಲ್ಲಿದೆ.

ಸಂವೃತಿ (೪-೫೭) —

ಅವಿದ್ಯಾವ್ಯವಹಾರ. ಅರ್ಯಸತ್ಯಚತುಷ್ಪಯವನ್ನು ತಿಳಿಯದಿರುವ ಅವಿದ್ಯೆ ಎಂಬ ಅರ್ಥದಲ್ಲಿ ಬೌದ್ಧರಲ್ಲಿ ಬಳಕೆ. ಆತ್ಮನನ್ನು ತಿಳಿಯದೆ ಇರುವ ಅವಿದ್ಯೆ ಎಂಬರ್ಥದಲ್ಲಿ ಗೌಡಪಾದಕಾರಿಕೆಯಲ್ಲಿ ಇದನ್ನು ಉಪಯೋಗಿಸಿದೆ.

ಸಾನ್ಯ (೪-೮೦) —

ಬಂದೇ ಸಮನಾಗಿರುವ ಕೂಟಿಸ್ಥಾತ್ಮತತ್ತ್ವ. ಈ ಶಬ್ದವನ್ನು ನಾನಾರ್ಥ ಎಂಬುದಕ್ಕೆ ವಿದ್ವದ್ವಾದ ಅರ್ಥದಲ್ಲಿ ಬೌದ್ಧರು ಉಪಯೋಗಿಸಿದ್ದಾರೆ. ಈ ಪರಿಶಿಷ್ಟದಲ್ಲಿರುವ 'ಅನಾನಾತ್ಮ' ಎಂಬ ಮಾತನ್ನು ನೋಡಿರಿ.

ವಿಜ್ಞಾನ (೪-೪೮) —

ಜ್ಞಾನಸ್ವರೂಪವಾದ ಆತ್ಮ. ಮನಸ್ಸಿನ ಅರಿವು ಎಂಬರ್ಥದಲ್ಲಿ ಕಾರಿಕೆಯಲ್ಲಿಯೂ ಬೌದ್ಧರಲ್ಲಿಯೂ ಈ ಶಬ್ದವು ಪ್ರಯುಕ್ತವಾಗಿದೆ. ಆತ್ಮ ಎಂಬರ್ಥವು ಕಾರಿಕೆಯಲ್ಲಿ ಮಾತ್ರ ಇದೆ.

ವೈಶಾರದ್ಯ (೪-೯೪) —

ಶುದ್ಧಿ. ಬುದ್ಧನಲ್ಲಿದ್ದ ನಿರತಿಶಯಗುಣಗಳು ಎಂಬರ್ಥದಲ್ಲಿ ಬೌದ್ಧರು ಪ್ರಯೋಗಿಸುತ್ತಾರೆ.

೨. ಶ್ರುತ್ಯುದಾಹರಣಸೂಚಿಕೆ

ಈ ಸೂಚಿಕೆಯಲ್ಲಿ ನೊಡಲು ಕೊಟ್ಟಿರುವುದು ಕಾರಿಕೆಯ ಸಂಖ್ಯೆ. ಕಾರಿಕಾಕಾರರು ಯಾವ ಶ್ರುತಿಯನ್ನು ಇಲ್ಲಿ ಸೂಚಿಸಿರುತ್ತಾರೆ ಅಥವಾ ಉದಾಹರಿಸಿರುತ್ತಾರೆ-ಎಂಬುದನ್ನು ತಿಳಿಯುವುದರಿಂದ ಅವರು ಬೌದ್ಧಪಕ್ಷದವರೆಂಬ ಮಾತು ನಿರಾಧಾರವಾದದ್ದೆಂದು ಸ್ಪಷ್ಟವಾಗುತ್ತದೆ. ಅವರು ಉಪಯೋಗಿಸಿರುವ ಯುಕ್ತಗಳಿಗೂ ಶ್ರುತಿಯ ಅಧಾರವಿದೆ ಎಂಬದೂ ವ್ಯಕ್ತವಾಗುತ್ತದೆ.

೧-೬. “ ಸರ್ವಾಣಿ ಹ ವಾ ಇಮಾನಿ ಭೂತಾನಿ ಪ್ರಾಣಮೇವಾಭಿಸಂವಿಶನ್ತಿ ಪ್ರಾಣಮಭ್ಯುಜ್ಜಹತೇ | ”
(ಛಾಂ. ೧-೧೧-೫).

೧-೨೬. “ ಏತದ್ವೈ ಸತ್ಯಕಾಮ ಪರಂ ಚಾಪರಂ ಚ ಬ್ರಹ್ಮ ಯದೋಂಕಾರಃ | ”
(ಪ್ರಶ್ನ. ೫-೨).

೧-೨೮. “ ಅನ್ತರಾತ್ಮಾ ಸದಾ ಜನಾನಾಂ ಹೃದಯೇ ಸಂನಿವಿಷ್ಟಃ | ”
(ಕಠ. ೨-೩-೧೭).

೨-೩. “ ನ ತತ್ರ ರಥಾ ನ ರಥಯೋಗಾ ನ ಪನ್ನಾಸೋ ಭವನ್ತ್ಯಥ ರಥಾನ್ ರಥಯೋಗಾನ್ ಪಥಃ ಸೃಜತೇ | ”
(ಬೃ. ೪-೩-೧೦).

೩-೧. “ ಯೋ ವಾ ಏತದಕ್ಷರಂ ಗಾರ್ಗ್ಯವಿದಿತ್ವಾಸ್ಮಾಲ್ಲೋಕಾತ್ ಪ್ರೈತಿ ಸ ಕೃಪಣಃ | ”
(ಬೃ. ೩-೮-೧೦).

೩-೧೧. “ ಸ ಯ ಏವಂವಿತ್ | ಅಸ್ಮಾಲ್ಲೋಕಾತ್ ಪ್ರೇತ್ಯ | ಏತಮನ್ನಮಯ ಮಾತ್ಮಾನಮುಪಸಂಕ್ರಾಮತಿ | ಏತಂ ಪ್ರಾಣಮಯಮಾತ್ಮಾನಮುಪ ಸಂಕ್ರಾಮತಿ | ಏತಂ ಮನೋಮಯಮಾತ್ಮಾನಮುಪಸಂಕ್ರಾಮತಿ | ಏತಂ ವಿಜ್ಞಾನಮಯಮಾತ್ಮಾನಮುಪಸಂಕ್ರಾಮತಿ | ಏತಮಾನನ್ದಮಯ ಮಾತ್ಮಾನಮುಪಸಂಕ್ರಾಮತಿ || ”
(ತೈ. ೨-೮).

೩-೧೩. “ ಯಶ್ಚಾಯಮಸ್ಯಾಂ ಸೃಥಿವ್ಯಾಂ ತೇಜೋಮಯೋಽಮೃತಮಯಃ ಪುರುಷೋಽಯಶ್ಚಾಯಮಧ್ಯಾತ್ಮಗ್ಂ ಶಾರೀರಸ್ತೇಜೋಽಮೃತಮಯಃ ಪುರುಷೋಽಯಮೇವ ಸ ಯೋಽಯಮಾತ್ಮೇದಮಮೃತಮಿದಂ ಬ್ರಹ್ಮೇ ದಗ್ಂ ಸರ್ವಮ್ || ”

(ಬೃ ೨-೫-೧ ಇಲ್ಲಿಂದ ೧೪ನೆಯ ಮಂತ್ರದವರೆಗೆ).

- ೩-೧೫. “ಯಥಾಸೋಮೈಕ್ಯೇನ ಮೃತ್ವಿಣ್ಣೇನ ಸರ್ವಂ ಮೃಣ್ಮಯಂ ವಿಜ್ಞಾತಗ್ಂ
ಸ್ಯಾದ್ವಾಚಾರಮ್ಭಣಂ ವಿಕಾರೋ ನಾಮಧೇಯಂ ಮೃತ್ವಿಕೇತ್ಯೇನ
ಸತ್ಯಮ್ | ” (ಛಾಂ. ೬-೧-೪).
- ೩-೧೫. “ಯಥಾ ಕ್ಷುದ್ರಾ ವಿಸ್ಫುಲಿಜ್ಜಾವ್ಯಚ್ಚರನ್ತ್ಯೈವಮೇವಾಸ್ಮಾದಾತ್ಮನಃ
ಸರ್ವೇ ಪ್ರಾಣಾಃ ಸರ್ವೇ ಲೋಕಾಃ ಸರ್ವೇ ದೇವಾಃ ಸರ್ವಾಣಿ
ಭೂತಾನಿ ವ್ಯಚ್ಚರನ್ತಿ | ” (ಬೃ. ೨-೧-೨೦).
- ೩-೨೪. “ನೇಹ ನಾನಾನ್ತಿ ಕಿಂಚನ | ” (ಬೃ. ೪-೪-೧೯).
“ಇನ್ದ್ರೋ ಮಾಯಾಭಿಃ ಪುರುರೂಪ ಈಯತೇ | ” (ಬೃ. ೩-೫-೧೯).
“ಅಜಾಯಮಾನೋ ಬಹುಧಾ ವಿಜಾಯತೇ | ” (ಶ್ರುತುಷಸೂಕ್ತ.).
- ೩-೨೫. ಅನ್ಧಂ ತಮಃ ಪ್ರವಿಶನ್ತಿ ಯೇ ಸಂಭೂತಿಮುಪಾಸತೇ |
ತತೋ ಭೂಯ ಇವ ತೇ ತನೋ ಯ ಉ ಸಮ್ಭೃತ್ಯಾಗ್ಂ ರತಾಃ | ”
(ಈ. ಮಾ. ೯).
- ೩-೨೬. “ಸ ಏಷ ನೇತಿ ನೇತ್ಯಾತ್ಮಾ | ”
(ಬೃ. ೩-೯-೨೭, ೪-೨-೪, ೪-೪-೫, ೪-೫-೧೫).
- ೪-೨೪. “ಏಷ ನಿತ್ಯೋ ಮಹಿಮಾ ಬ್ರಾಹ್ಮಣಸ್ಯ | ” (ಬೃ. ೪-೪-೨೩).
- ೪-೨೬. “ತಸ್ಮಾದೇವಂವಿಚ್ಛಾನ್ತೋ ದಾನ್ತ ಉಸರತಸ್ತಿತಿಕ್ಷುಃ | ”
(ಬೃ. ೪-೪-೨೩).

ಕಾರಿಕೆಗಳ ಅನುಕ್ರಮಣಿಕೆ.

ಇಲ್ಲಿ ಮೊದಲು ಕೊಟ್ಟಿರುವುದು ಪ್ರಕರಣದ ಸಂಖ್ಯೆ, ಎರಡನೆಯದು ಕಾರಿಕೆಯ ಸಂಖ್ಯೆ. ಉದಾಹರಣೆಗೆ '೩-೩೩' ಎಂದರೆ ಮೂರನೆಯ ಅದ್ವೈತ ಪ್ರಕರಣದ: ಮೂವತ್ತು ಮೂರನೆಯ ಕಾರಿಕೆ ಎಂದರ್ಥ.

ಆಕಲ್ಪಕಮಜಂ ಜ್ಞಾನಮ್	೩-೩೩	ಆಲಬ್ಧಾವರಣಾಃ ಸರ್ವೇ	೪-೯೮
ಆಕಾರೋ ನಯತೇ ವಿಶ್ವಮ್	೧-೨೩	ಆಲತೇ ಸ್ವಸ್ವಮಾನೇ ವೈ	೪-೪೯
ಅಜಃ ಕಲ್ಪಿತಸಂವೃತ್ಯಾ	೪-೬೪	ಅವಸ್ತ್ವನುಪಲಮ್ಬಂ ಚ	೪-೮೮
ಅಜಮುನಿದ್ರಮಸ್ವಪ್ನಮ್	೩-೩೬	ಅವ್ಯಕ್ತಾ ಏವ ಯೇಷಿನ್ದ್ರಸ್ತು	೨-೧೫
,,	೪-೮೧	ಅಶಕ್ತಿರಶರಜ್ಞಾನಮ್	೪-೧೯
ಅಜಾತಂ ಜಾಯತೇ ಯಸ್ಮಾತ್	೪-೨೯	ಅಸಜ್ಜಾಗರಿಕೇ ದೃಷ್ಟ್ವಾ	೪-೩೯
ಅಜಾತಸ್ಯೈವ ಧರ್ಮಸ್ಯ	೪-೬	ಅಸತೋ ಮಾಯಯಾ ಜನ್ಮ	೩-೨೮
ಅಜಾತಸ್ಯೈವ ಭಾವಸ್ಯ	೩-೨೦	ಅಸ್ತಿ ನಾಸ್ತ್ಯಸ್ತಿನಾಸ್ತಿತಿ	೪-೮೩
ಅಜಾತೇಸ್ತಸತಾಂ ತೇಷಾಮ್	೪-೪೩	ಅಸ್ವಸ್ವಮಾನಮಲಾತಮ್	೪-೪೮
ಅಜಾಡ್ಯೈ ಜಾಯತೇ ಯಸ್ಯ	೪-೧೩	ಅಸ್ವರ್ತಯೋಗೋ ವೈ ನಾಮು	೩-೩೯
ಅಜೇಷ್ವಜಮಸಂಕ್ರಾನ್ತಮ್	೪-೯೬	,,	೪-೨
ಅಜೇ ಸಾಮ್ಯೇ ತು ಯೇಕೇಚಿತ್	೪-೯೫	ಅತ್ಯುತ್ಕಾನ್ಮುಬೋಧೇನ	೩-೩೨
ಅಜುಮಾತ್ರೇಷು ವೈಧರ್ಮ್ಯೇ	೪-೯೭	ಅತ್ಮಾ ಹ್ಯಾಕಾಶವಜ್ಜೀವೈಃ	೩-೩
ಅತೋ ವಶಸ್ವಿನ್ಯುಕ್ತಾರ್ಪಣ್ಯಮ್	೩-೨	ಆದಾವನ್ತೇ ಚ ಯನ್ನಾಸ್ತಿ	೨-೬
ಅದೀರ್ಘತ್ವಾಚ್ಚ ಕಾಲಸ್ಯ	೨-೨	,,	೪-೩೧
ಅದ್ವಯಂ ಚ ದ್ವಯಾಭಾಸಮ್	೩-೩೦	ಆದಿಬುದ್ಧಾಃ ಪ್ರಕೃತ್ಯೈವ	೪-೯೨
,,	೪-೬೨	ಆದಿಶಾನ್ತಾಯ್ತನುತ್ಪನ್ನಾಃ	೪-೯೩
ಅದ್ವೈತಂ ಪರಮಾರ್ಥೋ ಹಿ	೩-೧೮	ಆಶ್ರಮಾಸ್ತಿನಿಧಾ ಹೀನ-	೩-೧೬
ಅನಾದಿಮಾಯಯಾ ಸುಪ್ತಃ	೧-೧೬	ಇಚ್ಛಾಮಾತ್ರಂ ಪ್ರಭೋಃ ಸೃಷ್ಟಿಃ	೧-೮
ಅನಾದೇರನ್ತವತ್ಪಂಚ	೪-೩೦	ಉತ್ಪಾದಸ್ಯಾಪ್ರಸಿದ್ಧತ್ವಾತ್	೪-೩೮
ಅನಿಮಿತ್ತಸ್ಯ ಚಿತ್ತಸ್ಯ	೪-೭೭	ಉತ್ಸೇಕ ಉದಧೀರ್ಯದ್ವತ್	೩-೪೧
ಅನಿಶ್ಚಿತಾ ಯಥಾ ರಜ್ಜುಃ	೨-೧೭	ಉಪಲಮ್ಬಾತ್ ಸಮಾಚಾರಾತ್	೪-೪೨
ಅನ್ತಃ ಸ್ಥಾನಾತ್ತು ಭೇದಾನಾಮ್	೨-೪	,,	೪-೪೪
ಅನ್ಯಥಾ ಗೃಹ್ಲತಃ ಸ್ಪಷ್ಟಃ	೧-೧೫	ಉಪಾಯೇನ ನಿಗ್ರಹೀಯಾತ್	೩-೪೨
ಅಪೂರ್ವಂ ಸ್ಥಾನಿಧರ್ಮೋ ಹಿ	೨-೮	ಉಪಾಸನಾಶ್ರಿತೋ ಧರ್ಮಃ	೩-೧
ಅಭಾವಶ್ಚ ರಥಾದೀನಾಮ್	೨-೩	ಉಭಯೋರಪಿ ವೈತಫಮ್	೨-೧೧
ಅಭೂತಾಭಿನವೇಶಾದ್ಧಿ	೪-೭೯	ಉಭೇ ಹ್ಯನ್ಯೋನ್ಯದೈಶೇತೇ	೪-೬೭
ಅಭೂತಾಭಿನವೇಶೋಽಸ್ತಿ	೪-೭೫	ಯಜುವಶ್ರಾದಿಕಾಭಾಸಮ್	೪-೪೩
ಅಮಾತ್ಯೋಽನನ್ತಮಾತ್ರಶ್ಚ	೧-೨೯	ಏತ್ಯೇರೇಷೋಽಪ್ಯಥ್ಯಾಪ್ಯೈಃ	೧-೩೦

ಏವಂ ನ ಚಿತ್ತಜಾ ಧರ್ಮಾಃ	೪-೫೪	ದ್ವಯೋದ್ವಯೋರ್ಮಧುಜ್ಞಾನೇ	೩೧-೨
ಏವಂ ನ ಜಾಯತೇ ಚಿತ್ತಮ್	೪-೪೬	ದ್ವೈತಸ್ಯಾಗ್ರಹಣಂ ತುಲ್ಯಮ್	೧-೧೩
ಓಂಕಾರಂ ಪಾದಶೋ ವಿದ್ಯಾತ್	೧-೨೪	ಧರ್ಮಾ ಯ ಇತಿ ಜಾಯಂತೇ	೪-೫೮
ಕಲ್ಪಯತ್ಯಾತ್ಮನಾತ್ಮನಮ್	೨-೧೨	ನ ಕಸ್ವಿಜ್ಞಾಯತೇ ಜೀವಃ	೩-೪೮
ಕಾರಣಂ ಯಸ್ಯ ವೈ ಕಾರ್ಯಮ್	೪-೧೧	,, ,,	೪-೭೧
ಕಾರಣಾದ್ಯದ್ಯನನ್ಯತ್ವಮ್	೪-೧೨	ನ ನಿರೋಧೋ ನ ಜೋತ್ಸತ್ತಿಃ	೨-೩೨
ಕಾರ್ಯಕಾರಣಬದ್ಧತೌ	೧-೧೧	ನ ನಿರ್ಗತಾ ಅಲತಾತ್ರೇ	೪-೫೦
ಕಾಲ ಇತಿ ಕಾಲವಿದಃ	೧-೨೪	ನ ನಿರ್ಗತಾಸ್ತೇ ವಿಜ್ಞಾನಾತ್	೪-೫೨
ಕೋಟ್ಯಶ್ಚ ತಸ್ರ ಏತಾಸು	೪-೮೪	ನ ಭವತ್ಯಮೃತಂ ಮರ್ತ್ಯಮ್	೩-೨೧
ಕ್ರಮತೇ ನ ಹಿ ಬುದ್ಧಸ್ಯ	೪-೯೫	,, ,,	೪-೭
ಖ್ಯಾತ್ಯಮಾನಾಮಜಾತಿಂ ತೈಃ	೪-೫	ನ ಯುಕ್ತಂ ದರ್ಶನಂ ಗತ್ವಾ	೪-೩೪
ಗ್ರಹಣಾಜ್ಞಾ ಗರಿಷದ್	೪-೩೭	ನಾಕಾಶಸ್ಯ ಘಟಾಕಾಶೋ	೩-೭
ಗ್ರಹೋ ನ ತತ್ರ ನೋತ್ಸರ್ಗಃ	೩-೩೮	ನಾಜೇಷು ಸರ್ವೇ ಧರ್ಮೇಷು	೪-೬೦
ಘಟಾದಿಷು ಪ್ರಲೀನೇಷು	೩-೪	ನಾತ್ಮಭಾವೇನ ನಾನೇದಮ್	೩-೩೪
ಚರಣ್ಣಾಗರಿತೇ ಜಾಗ್ರತ್	೪-೬೫	ನಾತ್ಮಾನಂ ನ ಪರಾಂಶ್ಚೈವ	೧-೧೨
ಚಿತ್ತಕಾಲಾ ಹಿ ಯೇಣಸ್ತಸ್ತು	೨-೧೬	ನಾಸ್ತೃಸದ್ಧೇತುಕಮಸತ್	೪-೪೦
ಚಿತ್ತಂ ನ ಸಂಸ್ಪೃಶತ್ಕರ್ಥಮ್	೩-೨೪	ನಾಸ್ತಾದಯೇತ್ ಸುಖಂ ತತ್ರ	೩-೪೫
ಚಿತ್ತಸ್ತನ್ನಿ ತನೇವೇದಮ್	೪-೭೨	ನಿಸ್ತುತಿರ್ನಿರ್ನಮಸ್ಕಾರಃ	೧-೩೭
ಜರಾಮರಣನಿರ್ಮುಕ್ತಾಃ	೪-೧	ನಿಗೃಹೀತಸ್ಯ ಮನಸಃ	೩-೩೪
ಜಾಗ್ರಚ್ಚಿತ್ತೇಕ್ಷಣೇಯಾಸ್ತೇ	೪-೬೬	ನಿಮಿತ್ತಂ ನ ಸದಾ ಚಿತ್ತಮ್	೪-೨೭
ಜಾಗ್ರದ್ವೃತ್ತಾವಹಿ ತ್ವನಃ	೨-೧೦	ನಿವೃತ್ತಸ್ಯಾಪ್ರವೃತ್ತಸ್ಯ	೪-೮೦
ಜಾತ್ಯಾ ಭಾಸಂ ಚಲಾಭಾಸಮ್	೪-೪೫	ನಿವೃತ್ತೇಃ ಸರ್ವದುಃಖಾನಾಮ್	೧-೧೦
ಜೀವಂ ಕಲ್ಪಯತೇ ಪೂರ್ವಮ್	೨-೧೬	ನಿಶ್ಚಿತಾಯಾಂ ಯಥಾ ರಜ್ಜ್ವಾಮ್	೨-೧೮
ಜೀವಾತ್ಮನೋಃ ಪೃಥಕ್ತ್ವಂ ಯತ್	೩-೧೪	ನೇಹ ನಾನೇತಿ ಚಾಮ್ನಾಯಾತ್	೩-೨೪
ಜೀವಾತ್ಮನೋರನನ್ಯತ್ವಮ್	೩-೧೩	ಪಞ್ಚವಿಂಶತಿ ಇತ್ಯೇಕೇ	೨-೨೬
ಜ್ಞಾನೇ ಚ ತ್ರಿವಿಧೇ ಜ್ಞೇಯೇ	೪-೮೯	ಪಾದಾ ಇತಿ ಪಾದವಿದಃ	೨-೨೧
ಜ್ಞಾನೇನಾಕಾಶಕಲ್ಪೇನ	೪-೧	ಪೂರ್ವಾಪರಾಪರಿಜ್ಞಾನಮ್	೪-೨೧
ತತ್ತ್ವಮಾಧ್ಯಾತ್ಮಿಕಂ ದೃಷ್ಟ್ವಾ	೨-೩೮	ಪ್ರಕೃತ್ಯಾಕಾಶವಜ್ಞೇಯಾಃ	೪-೯೧
ತಸ್ಮಾದೇವಂ ವಿದಿತ್ವೈನಮ್	೨-೩೬	ಪ್ರಜ್ಞಪ್ತೇಃ ಸನಿಮಿತ್ತತ್ವಮ್	೪-೨೪
ತಸ್ಮಾನ್ ಜಾಯತೇ ಚಿತ್ತಮ್	೪-೨೮	,, ,,	೪-೨೫
ತೈಜಸಸ್ಯೋತ್ಪವಿಜ್ಞಾನೇ	೧-೨೦	ಪ್ರಣವಂ ಹೀಶ್ವರಂ ವಿದ್ಯಾತ್	೧-೨೮
ತ್ರಿಷು ಧಾಮಸು ಯಸ್ತುಲ್ಯಮ್	೧-೨೨	ಪ್ರಣಪೋ ಹ್ಯಪರಂ ಬ್ರಹ್ಮ	೧-೨೬
ತ್ರಿಷು ಧಾಮಸು ಯದ್ವೋಜ್ಯಮ್	೧-೫	ಪ್ರಪಞ್ಣೋ ಯದಿ ವಿದ್ಯೇತ	೧-೧೭
ದಕ್ಷಿಣಾಕ್ಷಮುಖೇ ವಿಶ್ವಃ	೧-೨	ಪ್ರಭವಃ ಸರ್ವಭಾವಾನಾಮ್	೧-೬
ದುಃಖಂ ಸರ್ವಮನುಸ್ಮೃತ್ಯ	೩-೪೩	ಪ್ರಾಣ ಇತಿ ಪ್ರಾಣವಿದಃ	೨-೨೦
ದುರ್ದರ್ಶಮಃ ಗಮ್ಭೀರಮ್	೪-೧೦೦	ಪ್ರಾಣಾದಿಭಿರನನ್ತೈಶ್ಚ	೨-೧೯
ದ್ರವ್ಯಂ ದ್ರವ್ಯಸ್ಯ ಹೇತುಃ ಸ್ಯಾತ್	೪-೫೩	ಪ್ರಾಪ್ಯ ಸರ್ವಜ್ಞತಾಂ ಕೃತ್ವಾನ್ಮಮ್	೪-೮೫

ಫಲಾದುತ್ತದ್ಯಮಾನಃ ಸನ್	೪೧-೧	ಲೀಯತೇ ಹಿ ಸುಷುಪ್ತೇ ತತ್	೩-೩೫
ಬಹಿಃ ಪ್ರಜ್ಞೋ ವಿಭವಿಫಶ್ಚಃ	೧-೨	ಲೋಕಾಲೋ ಲಕವಿದಃ ಪ್ರಾಹುಃ	೨-೨೭
ಬೀಜಾಜ್ಞುರಾಪ್ಯೋ ದೃಷ್ಟ್ವಾನ್ತಃ	೪-೨೦	ವಿಕರೋತ್ಕರಾನ್ ಭಾವಾನ್	೨-೧೩
ಬುದ್ಧ್ವಾನಿವಿತ್ತತಾಂ ಸತ್ಯಾಮ್	೪-೭೮	ವಿಕಲ್ಪೋ ವಿನಿವರ್ತೀತ	೧-೧೮
ಭಾವೈರಸದ್ಧಿರೇವಾಯಮ್	೨-೩೩	ವಿಜ್ಞಾನೇ ಸ್ವಪ್ನಮಾನೇ ವೈ	೪-೫೧
ಭೂತಂ ನ ಜಾಯತೇ ಕಿಂಚಿತ್	೪-೪	ವಿಪರ್ಯಾಸಾದ್ಯಥಾ ಜಾಗ್ರತ್	೪-೪೧
ಭೂತತೋಽಭೂತತೋ ವಾಪಿ	೩-೨೩	ವಿಪ್ರಾಣಾಂ ವಿನಯೋ ಹ್ಯೇಷಃ	೪-೮೬
ಭೂತಸ್ಯ ಜಾತಿಮಿಚ್ಛಂತಿ	೪-೩	ವಿಭೂತಿಂ ಪ್ರಸವಂ ತ್ವನೈ	೧-೨
ಭೋಗಾರ್ಥಂ ಸೃಷ್ಟಿರಿತ್ಯನೈ	೧-೯	ವಿಶ್ವಸ್ಯಾತ್ವವಿವಕ್ಷ್ವಾಯಾಮ್	೧-೧೯
ಮಕಾರಭಾವೇ ಪ್ರಾಜ್ಞಸ್ಯ	೧-೨೧	ವಿಶ್ವೋ ಹಿ ಸ್ಥೂಲಭುಜ್ಞತ್ಯಮ್	೧-೩
ಸುನ ಇತಿ ಮನೋವಿದಃ	೨-೨೫	ವೀತರಾಗಭಯಕ್ರೋಧೈಃ	೨-೩೫
ಸುನಸೋ ನಿಗ್ರಹಾಯತ್ತಮ್	೩-೪೦	ವೇದಾ ಇತಿ ವೇದವಿದಃ	೨-೨೨
ಸುನೋ ದೃಶ್ಯಮಿದಂ ವೈತಮ್	೩-೩೧	ವೈತಥ್ಯಂ ಸರ್ವಭಾವಾನಾಮ್	೨-೧
ಸುರಣೇ ಸಂಭವೇ ಚೈವ	೩-೯	ವೈಶಾರದ್ಯಂ ತು ವೈ ನಾಸ್ತಿ	೪-೯೪
ಮಾಯಯಾ ಭಿದ್ಯತೇ ಹ್ಯೇತತ್	೩-೧೯	ಸ ಏಷ ನೇತಿ ನೇತೀತಿ	೩-೨೬
ಮಿತ್ರಾದೈಃ ಸಹ ಸಂಮಸ್ತೃ	೪-೩೫	ಸಂವತ್ಸ್ಯಾ ಜಾಯತೇ ಸರ್ವಮ್	೪-೫೭
ಮೃಲೋ ಹವಿಸ್ಪುಲಿಜ್ಞಾದೈಃ	೩-೧೫	ಸಜ್ಞಾತಾಃ ಸ್ವಪ್ನವತ್ ಸರ್ವೇ	೩-೧೦
ಯಥಾ ನಿರ್ಮಿತಕೋ ಜೀವಃ	೪-೭೦	ಸತೋ ಹಿ ಮಾಯಯಾ ಜನ್ಮ	೩-೨೭
ಯಥಾ ಭವತಿ ಬಾಲಾನಾಮ್	೪-೯	ಸಪ್ರಯೋಜನತಾ ತೇಷಾಮ್	೨-೭
ಯಥಾಮಾಯಾಮಯಾತ್ ಬೀಜಾತ್	೪-೫೯	” ”	೪-೩೨
ಯಥಾ ಮಾಯಾಪಯೋ ಜೀವಃ	೪-೬೮	ಸಂಭವೇ ಹೇತುಫಲಯೋಃ	೪-೧೬
ಯಥಾ ಸ್ವಪ್ನಮಯೋ ಜೀವಃ	೪-೬	ಸಂಭೂತೇರಪನಾದಾಚ್ಛ	೩-೨೫
ಯಥಾ ಸ್ವಪ್ನೇ ದ್ವಯಾಭಾಸಮ್	೩-೨೯	ಸರ್ವಸ್ಯ ಪ್ರಣವೋ ಹ್ಯಾದಿಃ	೧-೨೭
” ”	೪-೬೧	ಸರ್ವಾಭಿಲಾಷಾವಿಗತಃ	೩-೩೭
ಯಥೈಕಸ್ಮಿನ್ ಘಟಾಕಾಶೇ	೩-೫	ಸರ್ವೇ ಧರ್ಮಾ ಮೃಷಾ ಸ್ವಪ್ನೇ	೪-೩೩
ಯದಾ ನ ಲಭತೇ ಹೇತೂನ್	೪-೭೬	ಸವಸ್ತು ಸೋಪಲವ್ಭಂ ಚ	೪-೮೭
ಯದಾ ನ ಲೀಯತೇ ಚಿತ್ತಮ್	೪-೪೬	ಸಾಂಸ್ಥಿಧಿಕೀ ಸ್ವಾಭಾವಿಕೀ	೪-೯
ಯದಿ ಹೇತೋಃ ಫಲಾಸ್ಥಿಧಿಃ	೪-೧೮	ಸುಖಮಾಪ್ರಿಯತೇ ನಿತ್ಯಮ್	೪-೮೨
ಯಂ ಭಾವಂ ದರ್ಶಯೇದ್ಯಸ್ಯ	೨-೨೯	ಸೂಕ್ಷ್ಮ ಇತಿ ಸೂಕ್ಷ್ಮವಿದಃ	೨-೨೩
ಯಾವದ್ವೇತುಫಲಾವೇಶಃ	೪-೫೫	ಸೃಷ್ಟಿರಿತಿ ಸೃಷ್ಟಿವಿದಃ	೨-೨೮
” ”	೪-೫೬	ಸ್ಥೂಲಂ ತರ್ಪಯತೇ ವಿಶ್ವಮ್	೧-೪
ಯುಷ್ಮೇತ ಪ್ರಣವೇ ಚೇತಃ	೧-೨೫	ಸ್ವತೋ ವಾ ಪರತೋ ವಾಪಿ	೪-೨೨
ಯೋಽಸ್ತಿ ಕಲ್ಪಿತಸಂವತ್ಸ್ಯಾ	೪-೭೩	ಸ್ವಪ್ನಜಾಗರಿತಸ್ಯಾನೇ	೨-೫
ರಸಾದಯೋ ಹಿ ಯೇ ಕೋಶಾಃ	೩-೧೧	ಸ್ವಪ್ನದೃಕ್ಚಿತ್ತದೃಶ್ಯಾಸ್ತೇ	೪-೬೪
ರೂಪಕಾರ್ಕುಸಮಾಖ್ಯಾಶ್ಚ	೩-೬	ಸ್ವಪ್ನದೃಕ್ಪ್ರಚರನ್ ಸ್ವಪ್ನೇ	೪-೩೩
ಲಯೇ ಸಂಬೋಧಯೇಚ್ಛಿತ್ತಮ್	೩-೪೪	ಸ್ವಪ್ನನಿವ್ರಿಯುತಾವಾನ್	೧-೧೪

ಸ್ವಪ್ನಮಾಯೇ ಯಥಾ ದೃಷ್ಟೇ	೨-೩೧	ಸ್ವಸ್ಥಂ ಶಾಸ್ತ್ರಂ ಸನಿರ್ವಾಣಮ್	೩-೪೭
ಸ್ವಪ್ನವೃತ್ತಾಪಹಿತ್ತಸ್ತಃ	೨-೯	ಹೇತುರ್ನ ಜಾಯತೇನಾದೇಃ	೪-೨೩
ಸ್ವಪ್ನೇ ಚಾವಸ್ತುಕಃ ಕಾಯಃ	೪-೩೬	ಹೇತೋರಾದಿಃ ಫಲಂ ಯೇಷಾಮ್	೪-೧೪
ಸ್ವಭಾವೇನಾಮೃತೋ ಯಸ್ಯ	೩-೨೨	,, ,,	೪-೧೫
,, ,,	೪-೮	ಹೇಯಜ್ಞೇಯಾಪ್ಯಪಾಕ್ಯಾನಿ	೪-೯೦
ಸ್ವಸಿಂಧ್ವಾಸ್ತಮೈವಸ್ಯಾಸು	೩-೧೭		



ಶಬ್ದಾನುಕ್ರಮಣಿಕೆ

(ಕಾರಿಕೆಯಲ್ಲಿಯೂ ಭಾಷ್ಯದಲ್ಲಿಯೂ ಬಂದಿರುವ ಮುಖ್ಯಶಬ್ದಗಳು)

ಇಲ್ಲಿ ಕೊಟ್ಟಿರುವ ಸಂಖ್ಯೆಗಳು ಸಂಸ್ಕೃತಭಾಷ್ಯಭಾಗದ ಸಂಖ್ಯೆಗಳು. ಬಹಳ ಸಂಖ್ಯೆಗಳಿರುವಲ್ಲಿ ಕೆಲವನ್ನು ಮಾತ್ರ ಕೊಟ್ಟಿದೆ.

೧. ಅಕೃತಕರ್ತೃ—

ಮೊದಲೇ ಆಗದಿರುವ ಆರಿವನ್ನುಂಟು ಮಾಡಿಕೊಡತಕ್ಕ (ಶಾಸ್ತ್ರ), ೧೧೫.

೨. ಅಚಿನ್ತ್ಯ—

(೧) ಮನಸ್ಸಿನಿಂದ ಚಿಂತಿಸುವದಕ್ಕೆ ಆಗದಿರುವ (ಅತ್ಯಂತ), ೪೨.

(೨) ಇಂಥದ್ದೆಂದು ಗೊತ್ತುಪಡಿಸುವದಕ್ಕಾಗದ ವಸ್ತು. ಇದನ್ನು ಈಗಿನ ವೇದಾಂತಿಗಳು ಅನರ್ವಚನೀಯವೆನ್ನುತ್ತಾರೆ, ೨೮೬, ೩೦೦.

೩. ಅಜ—

ಹುಟ್ಟಿಲ್ಲದ, ನಿರ್ವಿಕಾರವಾದ (ಬ್ರಹ್ಮ), ೫೩, ೧೨೮, ೧೨೯, ೧೩೦, ೧೩೫, ೧೩೮, ೧೪೮, ೧೯೩, ೨೦೫, ೨೧೨, ೨೨೯, ೨೩೨, ೩೦೮, ೩೧೯, ೩೧೩, ೩೩೩, ೩೫೯, ೩೬೧

೪. ಅಜಾತ—

ಎಂದಿಗೂ ಹುಟ್ಟದೆ ಇರುವ ನಿರ್ವಿಕಾರವಾದ (ಬ್ರಹ್ಮ), ೧೬೬, ೨೬೯.

೫. ಅಜಾತಿ—

(೧) ಹುಟ್ಟದೆ ಇರುವದು, ೨೪೪, ೨೪೯.
(೨) ಹುಟ್ಟಿಂಟು ವಿಕಾರವಿಲ್ಲದ (ಬ್ರಹ್ಮ), ೧೩೦, ೧೩೧, ೧೬೯, ೨೮೩.

೬. ಅನಿಮಾದ್ಯೈಶ್ವರ್ಯಮ್—

ಅನಿಮಾ; ಮಹಿಮಾ, ಗರಿಮಾ, ಲಭಿಮಾ, ಪ್ರಾಪ್ತಿ; ಪ್ರಾಕಾಮ್ಯಮ್, ಈಶಿತ್ವಮ್, ವಶಿತ್ವಮ್-ಎಂಬ ಎಂಟು ಯೋಗಸಿದ್ಧಿಗಳು.

೭. ಅದ್ವಯ—

ತನಗೆರಡನೆಯದಿಲ್ಲದ (ಬ್ರಹ್ಮ), ೧೧೩, ೧೧೯, ೧೨೧, ೧೨೮, ೧೪೮, ೧೬೦, ೧೬೬, ೧೯೨, ೨೮೨, ೨೮೮, ೨೯೨, ೨೯೩.

೮. ಅದ್ವೈತ—

ತನಗೆರಡನೆಯದಿಲ್ಲದ (ಬ್ರಹ್ಮ) ೧೨, ೧೩, ೪೨, ೫೩, ೫೪, ೫೫, ೧೧೪, ೧೨೩, ೧೨೩, ೧೬೩.

೯. ಅದ್ವೈತದರ್ಶನಮ್, ಅದ್ವಯಾತ್ಮದರ್ಶನಮ್—

ಅದ್ವೈತಕರ್ತೃದ ಜ್ಞಾನ, ಅದ್ವೈತವೇ ಸರಮಾರ್ಥವೆಂದು ಹೇಳುವ ಶ್ರೀಗೌಡಪಾದರೇ ಮೊದಲಾದವರು ಒಪ್ಪಿರುವ ವೇದಾಂತದರ್ಶನ, ೧೬೦, ೨೧೨, ೨೧೩, ೨೧೫, ೩೪೫.

೧೦. ಅದ್ವೈತಪ್ರತಿಪತ್ತಿ; ಅದ್ವೈತಭಾವಃ—

ಅದ್ವೈತವನ್ನು ಆರಿತು ಅದ್ವೈತಸ್ವರೂಪನಾಗುವದು, ೨, ೩.

೧೦. ಅಧಿದೈವಮ್

ದೇವತೆಗಳ ವಿಷಯವಾಗಿ, ೧೫೦.

೧೧. ಅಧ್ಯಾತ್ಮಮ್

ತನ್ನೊಳಗೆ, ೧೫೦.

೧೨. ಅನಾದಿಃ—

(೧) ಅದಿಯಿಲ್ಲದ, ಅನಾದಿಕಾಲದಿಂದ ಬಂದಿರುವ (ಮಾಯೆ), ೫೩ ;

(೨) ಹುಟ್ಟದೆ ಇರುವ, ೨೫೫.

೧೩. ಅನ್ಯಥಾಗ್ರಹಣಮ್—

ತಪ್ಪುತಿಳಿವಳಿಕೆ, ೧೫, ೪೫, ೪೬, ೫೦, ೫೩.

೧೪. ಅಪರಂ ಬ್ರಹ್ಮ—

ಸಗುಣಬ್ರಹ್ಮ, ನಿರ್ವಿಶೇಷಬ್ರಹ್ಮಕ್ಕಿಂತ ಕಡಿಮೆಯಾದ ಬ್ರಹ್ಮ, ೭೧.

೧೫. ಅಬೀಜಾನಸ್ಥಾ—

ಕಾರಣವಲ್ಲದ ತುರಿಯಾತ್ಮನಾಗಿರುವ ಸ್ಥಿತಿ, ೨೫.

೧೬. ಅಭಿಧಾನಮ್—

ಹೆಸರು, ವಾಚಕ, ೪, ೫, ೭, ೫೮.

೧೭. ಅಭಿಧಾನಾಭಿಧೇಯೇ—

ವಾಚಕ ಮತ್ತು ವಾಚ್ಯ-ಇವು, ೪, ೫, ೭, ೫೮, ೬೦; ಇವುಗಳನ್ನು ತಿಳಿಸುವ ವಾಚ್ಯನನ್ನುಗಳು, ೬೮.

೧೮. ಅಭಿಧೇಯಮ್—

ಗ್ರಂಥದ ವಿಷಯ, ೧, ೨.

೧೯. ಅಮನೀಭಾವಃ—

ಮನಸ್ಸು ಮನಸ್ಸಲ್ಲದೆ ಹೋಗಿ ಅತ್ಮನಲ್ಲಿ ಅಡಗುವದು, ೧೮೪, ೧೮೫, ೧೮೬, ೧೮೯.

೨೦. ಅರ್ಥವೈನಾಶಿಕಃ—

ಬೌದ್ಧಪಕ್ಷವನ್ನೂ ಸ್ವಲ್ಪಮಟ್ಟಿಗೆ ಅಂಗೀಕರಿಸುವವನು, ಜೈನ, ೩೪.

೨೧. ಅವಸ್ಥಾ—

ಅರಿಯುವದು, ಅರಿಯದಿರುವದು-ಎಂಬ ಅನುಭವರೂಪವಾದ ಎಚ್ಚರ, ಕನಸು, ತನಿ ನಿದ್ರೆ-ಇವು, ೧೬, ೨೦, ೩೮, ೪೦, ೫೨.

೨೨. ಅವಿದ್ಯಾಕಾಮಕರ್ಮಾಣಿ—

ಅತ್ಮನ ವಿಷಯದ ತಪ್ಪುತಿಳಿವಳಿಕೆ ಅನಾತ್ಮದ ಇಚ್ಛೆ, ಮತ್ತು ಕರ್ಮ-ಇವು, ೧೪.

೨೩. ಅವಿದ್ಯಾಕೃತ—

ಅವಿದ್ಯಾನಿಮಿಸ್ತದಿಂದಾಗಿರುವ, (ವಿಶ್ವಾದಿ ಪಾದಕ್ರಿಯೆ), ೩೭ ; (ಗ್ರಾಹ್ಯಗ್ರಾಹಕವೆಂಬ ಮುಲ), ೧೯೨ ; (ದ್ವೈತಪ್ರಸಂಜೆ) ೨ ; (ನಾಮ ರೂಪಮಾಯೆ), ೨೯ ; (ದೇಹಾದಿಸಂಘಾತ ಗಳು), ೧೪೭ ; (ವ್ಯವಹಾರ) ೧೩೮, ೧೩೯.

೨೪. ಅವಿದ್ಯಾಧ್ಯಸ್ತ, ಅವಿದ್ಯಾಧ್ಯಾ-ರೋಪಿತ, ಅವಿದ್ಯಾಪರಿ-ಕಲ್ಪಿತ—

ಛಾಂತಿಯಿಂದ ತೋರುವ (ದ್ವೈತ) ೧೧೫ ; (ಸುಖಿತ್ವಾದಿ) ೧೧೫ ; (ಉಪಾಧಿ) ೧೩೮ ; (ಸಮಾಧಿಸುಖ) ೨೦೭ ; (ಧರ್ಮಾಧರ್ಮಗಳು) ೩೨೮ ; (ದ್ವೈತನಾರ್ಗ) ೩೫೭ ; (ರಜ್ಜುಸರ್ಪ) ೧೭೪.

೨೫. ಅವಿದ್ಯಾಪ್ರತ್ಯುಪಸ್ಥಾಪಿತ—

ಅವಿದ್ಯೆಯು ಮುಂದೊಡ್ಡಿದ (ಜೀವ) ೧೭೪

೨೬. ಅವಿದ್ಯಾನುಯ—

ಅವಿದ್ಯಾರೂಪವಾದ (ಇಂದ್ರಿಯಪ್ರಜ್ಞೆ), ೧೭೨.

೨೭. ಅವಿದ್ಯಾಲಕ್ಷಣ—

ಅವಿದ್ಯೆಯಿಂದ ತೋರುವ ನಿದ್ರೆ, ಅಜ್ಞಾನ, ೧೯೩.

೨೯. ಅವಿದ್ಯಾವಿಜೃಂಭಿತಮ್, ಅವಿ-

ದ್ಯಾವಿಷಯಃ—

ಅವಿದ್ಯೆಯಿಂದ ಹರಡಿಕೊಂಡಿರುವ, (ದ್ವೈತ) ೨೦೫; ಅವಿದ್ಯೆಗೆ ಗೋಚರವಾದ, (ವ್ಯವಹಾರ), ೧೧೧.

೩೦. ಅವ್ಯಾಕೃತಮ್—

ನಾಮರೂಪಾತ್ಮಕವಾಗಿರುವ ಜಗತ್ತಿನ ಬೀಜ, ೬.

೩೧. ಅವ್ಯಾಕೃತ—

- (೧) ಬಿಡಿಬಿಡಿಯಾಗಿರುವ ಪ್ರಾಣ, ೨೩;
- (೨) ಕಾರಣರೂಪವಾದ (ಆತ್ಮ), ೧೩, ೨೪;
- (೩) ಅವ್ಯಕ್ತವಾಗಿರುವ (ಭಾವನೆಗಳು), ೯೬, ೯೯.

೩೨. ಅಸತ್, ಅಸತ್ಯಮ್—

ಇಲ್ಲದ, ಹುಸಿತೋರಿಕೆಯಾದ, ೭೬, ೮೧, ೮೫, ೮೬, ೮೭, ೮೮, ೧೧೦, ೧೧೪, ೧೧೭, ೧೨೬, ೧೭೭, ೧೭೯, ೧೮೪, ೧೮೭, ೨೭೧, ೨೭೬.

೩೩. ಅಸದ್ವಾದೀ—

ನೊಂದಲು ಇಲ್ಲದ ಕಾರ್ಯವು ಹುಟ್ಟುತ್ತದೆ ಎಂಬ (ನೈಶೇಷಿಕ), ೨೨೦, ೨೨೨, ೨೫೨, ೨೫೩, ೨೮೦, ೨೮೨, ೨೮೪, ೨೮೫.

೩೪. ಅಸ್ವರ್ಣಯೋಗಃ—

ಯಾವದರ ಸಂಬಂಧವೂ ಇಲ್ಲದ ಅದ್ವೈತಾತ್ಮದರ್ಶನ, ೧೯೯, ೨೧೬.

೩೫. ಆಕಾಶಾದಿಕ್ರಮಃ—

ಆಕಾಶ, ವಾಯು, ಅಗ್ನಿ, ಅಪ್ಪು, ಸೃಷ್ಟಿ, ಓಷಧಿಗಳು, ಅನ್ನ, ಅನ್ನರಸಮಯಪುರುಷ-ಮುಂತಾದ ಕ್ರಮ, ೧೪೯.

೩೬. ಆಗಮಃ—

ಉಪದೇಶ, ಯುಕ್ತಿಯನ್ನು ಕೊಡದೆ ಹೇಳುವುದು, ೩, ೭೫, ೧೨೭, ೨೧೨.

೩೭. ಆಗಮವಿದಾಂ ಸೂತ್ರಮ್—

ಶಾಸ್ತ್ರವ್ಯಾಪಾರವನ್ನು ಬಲ್ಲ ದ್ರವಿದಾಚಾರ್ಯರ ಸೂತ್ರವು, ೧೧೫.

೩೮. ಆತ್ಮತತ್ತ್ವಪ್ರತಿಪತ್ತಿಃ—

ಆತ್ಮನನ್ನು ಇದ್ದದ್ದು ಇದ್ದಂತೆ ತಿಳಿದು ಕೊಳ್ಳುವುದು, ೩, ೪.

೩೯. ಆತ್ಮಪ್ರತ್ಯಯಃ—

ನಾನೆಂಬ ಅರಿವು, ಆತ್ಮನನ್ನು ತಿಳಿಸುವದಕ್ಕೆ ಮುಖ್ಯಪ್ರಮಾಣ. ೪೨.

೪೦. ಆತ್ಮಭಾವಃ—

(೧) ತಾನೇ ಆದಾಗುವುದು, ೧೦೭; (೨) ಪರಮಾರ್ಥಸ್ವರೂಪ, ೧೧೯.

೪೧. ಆತ್ಮವಿನೇಕಃ—

ಆತ್ಮನನ್ನು ವಿಂಗಡಿಸಿಕೊಂಡು ಅರಿಯುವುದು, ೨೦೬.

೪೨. ಆತ್ಮಸಂಸ್ಥಮ್—

ಆತ್ಮನಲ್ಲಿಯೇ ಅವನ ಸ್ವಭಾವವಾಗಿರುವ (ಜ್ಞಾನ) ೧೯೭.

೪೩. ಆತ್ಮಾ—

ನಮ್ಮೆಲ್ಲರ ನಿಜವಾದ ಸ್ವರೂಪ, ೬೮, ೯೪, ೧೦೩, ೧೦೫, ೧೦೮, ೧೧೩, ೧೧೫, ೧೧೭, ೧೨೧, ೧೨೬, ೧೩೩, ೧೩೪, ೧೩೬, ೧೪೯, ೧೫೧, ೧೫೪, ೧೫೯, ೧೮೬, ೨೮೦.

೪೪. ಆತ್ಮೈಕತ್ವಪ್ರತಿಪತ್ತಿಃ, ಆತ್ಮೈಕತ್ವಬುದ್ಧಿಃ—

ಪರಮಾರ್ಥವಾಗಿ ಎಲ್ಲಕ್ಕೂ ಆತ್ಮನಾಗಿರುವುದು, ಅದ್ವೈತವನ್ನು ಅರಿತುಕೊಳ್ಳುವುದು, ೧೫೭, ೧೬೧, ೧೭೨.

೪೫. ಅಧಿದೈವಿಕ—

ದೇವತೆಗಳಿಗೆ ಸಂಬಂಧಪಟ್ಟ, ೧೨, ೧೭.

೪೬. ಅಧ್ಯಾತ್ಮಿಕ—

ಶರೀರಕ್ಕೆ ಸಂಬಂಧಪಟ್ಟ, ನಮ್ಮೊಳಗಿನ, ೧೨, ೧೧೧, ೧೨೬, ೧೩೨.

೪೭. ಅನನ್ಯಮಯಃ—

ಅನಾತ್ಮಂತಿಕನಾಗಿರುವ ಆನಂದರೂಪ ನಾದ ಸುಷುಪ್ತಾತ್ಮ, ೧೬.

೪೮. ಅಸ್ವದಮ್—

ಆರೋಪಿತನಾಗಿರುವ ಹಾವು, ಬೆಳ್ಳಿ-ಮುಂತಾದವಕ್ಕೆ ಆಧಾರವಾಗಿರುವ ಹಗ್ಗ, ಕಪ್ಪೆಯಚಿಪ್ಪು ಮುಂತಾದದ್ದು, ೪, ೩೫, ೧೧೪, ೧೭೭.

೪೯. ಈಶ್ವರಃ—

ಜಗತ್ಕಾರಣನಾದ ಪರಮಾತ್ಮ, ೩೧; ಅಂತಃಕರಣಸಾಕ್ಷಿಯಾದ ಪರಮಾತ್ಮ, ೭೩; ನಾರಾಯಣನು, ೨೧೪.

೫೦. ಉಪಾಧಿಕೃತ—

ಉಪಾಧಿಗಳಿಂದ ತೋರುವ, ೧೩೪, ೧೪೦.

೫೧. ಊಷರದೇಶಃ—

(ನೀರೆಂದು ಕಲ್ಪಿಸುವದಕ್ಕೆ ಆಧಾರವಾದ) ಮರುಭೂಮಿ, ೧೪೪

೫೨. ಏಕಾತ್ಮಪ್ರತ್ಯಯಸಾರಮ್—

ಒಬ್ಬನೇ ಆತ್ಮನು ಮೂರು ಅವಸ್ಥೆಗಳಲ್ಲಿ ಯೂ ಇರುವನೆಂಬ ಪ್ರತ್ಯಯದಿಂದ ಅನು ಸರಿಸಿ ತಿಳಿಯಬೇಕಾದ ಆತ್ಮ, ೪೨.

೫೩. ಏಷಣಾಪ್ನಯಮ್—

ಸಾಧ್ಯ, ಸಾಧನ-ಇವುಗಳ ಬಯಕೆ, ೧೭೩.

೫೪. ಕರ್ಮಕಾಣ್ಡಮ್—

ಕರ್ಮಗಳನ್ನು ವಿಧಿಸುವ ವೇದಭಾಗ, ೧೫೨.

೫೫. ಕಾರಣಬಂಧಃ—

ಅರಿಯದಿರುವದೆಂಬ ಬಂಧ, ೪೮, ೪೯, ೫೦, ೫೨.

೫೬. ಕಾರ್ಯಕಾರಣಸಂಭ್ರಾತಃ—

ಶರೀರ, ಇಂದ್ರಿಯಗಳು-ಇವುಗಳ ಒಟ್ಟು, ೧೩೨, ೧೪೭.

೫೭. ಕಾರ್ಯಬಂಧಃ—

ತಪ್ಪುತಿಳಿವಳಿಕೆ ಎಂಬ ಬಂಧ, ೪೫, ೫೦, ೫೨.

೫೮. ಕಾರ್ಷಾಪಣಮ್—

ಒಂದು ಕರ್ಷ (ಒಂದು ತೊಲೆ) ಚಿನ್ನ ದಿಂದ ಮಾಡಿದ ನಾಣ್ಯ, ೯.

೫೯. ಕುತಾರ್ಕಿಕಾಃ—

ವೇದವಿರುದ್ಧವಾದ ತರ್ಕವನ್ನೇ ಹಿಡಿದು ವಾದಿಸುವವರು, ೧೫೧.

೬೦. ಕ್ರಿಯಾಕಾರಕಫಲಭೇದಃ—

ಕರ್ಮ, ಕರ್ಮದ ಸಾಮಗ್ರಿ, ಕರ್ಮದಿಂದ ಪಡೆದುಕೊಳ್ಳುವ ಫಲ-ಎಂಬ ಭೇದ, ೧೦೧.

೬೧. ಕ್ರಿಯಾಫಲಸಾಂಜ್ಞಿಯಮ್—

ಒಬ್ಬರು ಮಾಡಿದ ಕರ್ಮಕ್ಕೆ ಎಲ್ಲಾ ಜೀವರೂ ಫಲವನ್ನನುಭವಿಸುವದು, ೧೩೪.

೬೨. ಕ್ಲೇಶಕರ್ಮಫಲಮಲಮ್—

ಅವಿದ್ಯಾದಿಗಳು, ಕರ್ಮವನ್ನು ಮಾಡುವದು, ಫಲವನ್ನು ಅನುಭವಿಸುವದು-ಎಂಬ ಕಲ್ಮಷ, ೧೪೩, ೧೪೪.

೬೩. ಕ್ಷುದ್ರಬ್ರಹ್ಮವಿತ್—

ಅಲ್ಪವಾದ ಬ್ರಹ್ಮವನ್ನು, ಅಪರಬ್ರಹ್ಮವನ್ನು ಆರಿತವನು, ೧೨೮.

೬೪. ಕ್ಷೇತ್ರಜ್ಞಃ—

ಶರೀರವನ್ನು ಅರಿಯುವ ಜೀವ, ೧೩೨.

೬೫. ಖಕುಸುಮಮ್—

ಆಕಾಶದ ಹೂ, ಆತ್ಮಂತವಾಗಿ ಇಲ್ಲದ್ದು, ೨೮೪.

೬೬. ಗನ್ನರ್ವನಗರಮ್—

ಆಕಾಶದಲ್ಲಿ ನಗರದಂತೆ ತಟ್ಟನೆ ತೋರುವ ಹುಸಿತೋರಿಕೆ, ೧೧೦.

೬೭. ಗ್ರಹಣಾಗ್ರಹಣೇ—

ಅರಿಯುವದು, ಅರಿಯದಿರುವದು-ಎಂಬ ವಿಕಾರಗಳು, ೧೯೩.

೬೮. ಗ್ರಾಹ್ಯಗ್ರಹಣಮ್—

ಅರಿಯತಕ್ಕ ವಿಷಯವನ್ನು ಅರಿಯುವುದು, ೩೪೬, ೩೪೭

೬೯. ಗ್ರಾಹ್ಯಗ್ರಾಹಕೇ—

ಅರಿಯತಕ್ಕ ವಿಷಯ, ಅರಿಯುವ ಪ್ರತ್ಯಯ-ಎಂಬ ಭೇದ, ೧೯೨, ೨೭೮.

೭೦. ಘಟಿಕರಕಾಪವರಕಾದ್ಯಾ

ಕಾಶಾಃ—

ಗಡಿಗೆ, ಕುಡಿಕೆ, ಕೋಣೆ-ಮುಂತಾದ ಉಪಾಧಿಗಳಿಂದ ಬೇರೆಬೇರೆಯಾಗಿ ತೋರುವ ಆಕಾಶಗಳು, ೧೪೦.

೭೧. ಘಟಾಕಾಶಃ—

ಗಡಿಗೆ ಎಂಬ ಉಪಾಧಿಯಿಂದ ಬೇರೆಯಾಗಿ ತೋರುವ ಆಕಾಶ, ೧೩೨, ೧೩೩, ೧೩೫, ೧೪೦, ೧೪೨, ೧೪೩, ೧೪೬, ೧೫೫.

೭೨. ಚತುರ್ಥಃ—

ಎಚ್ಚರ, ಕನಸು, ತನಿದ್ರೆ-ಎಂಬ ಮೂರು ಅವಸ್ಥೆಗಳ ಹಂಗಿಲ್ಲದ ನಾಲ್ಕನೆಯ ಪರಮಾರ್ಥತತ್ತ್ವ, ೩೮, ೪೨.

೭೩. ಚತುರ್ಷ್ವಾತ್—

ನಾಲ್ಕುಪಾದಗಳುಳ್ಳ; ಎಚ್ಚರ, ಕನಸು, ತನಿದ್ರೆ-ಎಂಬ ಅವಸ್ಥೆಗಳಲ್ಲಿರುವ ಆತ್ಮ, ಅವಸ್ಥೆಯ ಹಂಗಿಲ್ಲದ ಶುದ್ಧಾತ್ಮ-ಎಂಬ ನಾಲ್ಕುರೂಪಗಳುಳ್ಳ (ಆತ್ಮ), ೮, ೯, ೧೨, ೩೮, ೫೮

೭೪. ಚಿತ್ತಮ್—

ಅರಿಯುವ ಅಂತಃಕರಣ, ೧೧, ೯೬, ೯೭, ೨೦೬, ೨೦೭, ೨೦೮, ೨೬೬, ೩೧೬, ೩೧೭, ೩೧೮, ೩೨೧, ೩೩೩.

೭೫. ಚಿತ್ತಕಾಲ, ಚಿತ್ತಪರಿಚ್ಛೇದ್ಯ-

ಚಿತ್ತದಲ್ಲಿ ಕಲ್ಪನೆಯಾದಾಗ ಮಾತ್ರ ಕಾಣುವ ವಸ್ತು, ೯೬, ೯೭.

೭೬. ಚಿತ್ತಸ್ವನ್ನನಮ್, ಚಿತ್ತಸ್ವನ್ನಿ-ತಮ್—

ಅಂತಃಕರಣದ ವ್ಯಾಪಾರದ ಫಲವಾಗಿರುವ ದ್ವೈತ, ೧೬೩, ೩೨೧.

೭೭. ಚೇತೋಂಶನಃ—

ಜೈತನ್ಯದ ಕಿರಣಗಳು, ಬೇರೆಬೇರೆಯಾಗಿ ತೋರುವ ವಿಶ್ವ, ತೈಜಸ, ಪ್ರಾಜ್ಞ-ಇವರು, ೩೦.

೭೮. ಜಾಗರಿತಮ್—

ಎಚ್ಚರವೆಂಬ ಅವಸ್ಥೆ, ೧೧, ೨೦, ೫೨, ೬೦, ೩೧೭, ೩೪೬, ೩೫೦.

೭೯. ಜೀನಾಃ—

ಕರ್ತೃಭೋಕ್ತೃರೂಪರಾಗಿ ತೋರುವ ಪ್ರಾಣಿಗಳು, ೧೦೧, ೧೦೨, ೧೦೩, ೧೦೪, ೧೩೨, ೧೩೫, ೧೫೧, ೧೫೪, ೧೫೫, ೧೭೪, ೩೧೬, ೩೧೭.

೮೦. ಜ್ಞಾನಕಾಣ್ಮಮ್—

ಆತ್ಮಜ್ಞಾನವನ್ನು ತಿಳಿಸುವ ವೇದಭಾಗ, ಉಪನಿಷತ್ತು, ೧೫೨.

೮೧. ಜ್ಞಾನದಾಹ್ಯಬೀಜಮ್—

ಜ್ಞಾನದಿಂದ ನಾಶವಾಗುವ ಅಜ್ಞಾನರೂಪವಾದ ಸಂಸಾರಕಾರಣ, ೨೪

೮೨. ಜ್ಞಾನಾಭ್ಯಾಸಃ—

ವಸ್ತುತತ್ತ್ವವನ್ನು ಮತ್ತೆ ಮತ್ತೆ ಮನದಂದುಕೊಳ್ಳುವುದು, ೨೦೬.

೮೩. ತತ್ತಾದ್ಯಗ್ರಹಣಮ್, ತತ್ತಾದ್ಯಪ್ರತಿಬೋಧಃ—

ನಿಜವನ್ನು ಅರಿಯದಿರುವುದು, ೧೫, ೪೫, ೫೩.

೮೪. ತನೋರೂಪಮ್—

ನಿಂಗಡಿಸಿ ಅರಿಯದ ಅಜ್ಞಾನರೂಪ, ೧೯೨

೮೫. ತಾರ್ಕಿಕಾಃ—

ಬರಿಯ ತರ್ಕವನ್ನೇ ನಂಬಿರುವವರು, ನೇದಾಂತಿಗಳಲ್ಲದ ವಾದಿಗಳು, ೧೨೧, ೧೩೧, ೧೪೯, ೧೫೧.

೮೬. ತುರೀಯ, ತುರ್ಯ—

ನಾಲ್ಕನೆಯ, ಎಚ್ಚರಕನಸುನಿದ್ರೆಗಳಲ್ಲಿರುವ ಅತ್ಯರೂಪಕ್ಕಿಂತ ವಿಲಕ್ಷಣವಾದ ಅತ್ಮ, ೯, ೩೧, ೩೪, ೩೬, ೩೮, ೩೯, ೪೩, ೪೭, ೪೯, ೫೩.

೮೭. ತೈಜಸಃ—

ಕನಸೆಂಬ ಅವಸ್ಥೆಯ ಉಪಾಧಿಯುಳ್ಳ ಅತ್ಮ, ೧೪, ೨೦, ೨೮, ೩೯, ೪೩, ೪೮, ೬೧.

೮೮. ತ್ರಿಕಾಲಾತೀತಮ್—

ಮೂರು ಕಾಲವನ್ನೂ ಮೀರಿರುವ ಆವ್ಯಕ್ತವೇ ಮುಂತಾದದ್ದು, ೬.

೮೯. ತೈಮಿರಿಕಾನೇಕಚನ್ದ್ರಾಃ—

ಸರಗಣ್ಣನವರಿಗೆ ಕಾಣುವ ಅನೇಕ ಚಂದ್ರರು, (ಹೂಸಿಯಾದ ದ್ವೈತಕ್ಕೆ ವ್ಯಷ್ಟಾಂತ), ೧೬೫.

೯೦. ದರ್ಶನಾದರ್ಶನವೃತ್ತೀ—

ಮತ್ತೊಂದನ್ನು ಕಾಣುವ ಕನಸಿನ ನಿದ್ರೆ, ಮತ್ತೊಂದನ್ನು ಕಾಣದ ನಿದ್ರೆ-ಎಂಬ ಎರಡು ಬಗೆಯ ನಿದ್ರೆಗಳು, ೧೫.

೯೧. ದೃಷ್ಟಾರ್ಥಃ—

ಇಪಲೋಕದ ಕರ್ಮಫಲ, ೬೯.

೯೨. ದೇಹಾದಿಸಂಭೃತಾಃ—

ದೇಹ, ಇಂದ್ರಿಯಗಳು-ಇವು ಒಟ್ಟುಗೂಡಿ ಆಗಿರುವ ಗುಂಪುಗಳು, ೧೩೩, ೧೪೭.

೯೩. ದ್ವಯಕಾಲಾಃ—

ಒಂದರ ಕಾಲವರೆಗೆ ಇನ್ನೊಂದಿರುವ ಹೊರಗಿನ ವಸ್ತುಗಳು, ೯೮.

೯೪. ದ್ವೈತಪ್ರಪಂಚಾಃ—

ನಾನಾರೂಪದಲ್ಲಿ ಹರಡಿಕೊಂಡಿರುವ ಅನಾತ್ಮ, ೨, ೩.

೯೫. ದ್ವೈತಿನಃ—

ನಾನಾತ್ವವೇ ಸರಮಾರ್ಥವೆನ್ನುವ ವಾದಿಗಳು, (ಕಪಿಲ, ಕಣಾದ, ಬುದ್ಧ, ಜಿನ-ಇವರ ಅನುಯಾಯಿಗಳು), ೧೩೪, ೧೬೦, ೧೬೧, ೧೬೩, ೨೧೨.

೯೬. ದ್ವೈತೋಪಶಮಃ—

ದ್ವೈತವು ಜ್ಞಾನದಿಂದ ಇಲ್ಲವಾಗುವದು, ೧೩, ೭೪.

೯೭. ಧರ್ಮಃ—

ಪುಣ್ಯಕರ್ಮ, ೨೩೪.

೯೮. ಧರ್ಮಾಃ—

ಜೀವರು, ೧೨೮, ೨೧೩, ೨೧೪, ೨೨೭, ೨೯೭, ೩೦೨, ೩೫೧, ೩೫೨, ೩೫೩, ೩೫೫, ೩೬೧, ೩೬೩, ೩೬೪.

೯೯. ಧಾಮಾನಿ—

ಎಚ್ಚರ, ಕನಸು, ನಿದ್ರೆ-ಎಂಬ ಅವಸ್ಥೆಗಳು, ೨೮.

೧೦೦. ನಾನುರೂಪೇ—

ಹೆಸರು, ರೂಪ-ಎಂದು ವಿಂಗಡವಾಗಿರುವ ಅನಾತ್ಮದ ತೋರಿಕೆಗಳು, ೨೯, ೧೯೩.

೧೦೧. ನಿತ್ಯಕುಡ್ಧಬುದ್ಧಮುಕ್ತ-ಸ್ವಭಾವಃ—

ಯಾವಾಗಲೂ ಶುದ್ಧನಾಗಿರುವ, ಜೈತನ್ಯ ಸ್ವರೂಪನಾಗಿರುವ, ಮುಕ್ತನಾಗಿರುವ ಸ್ವಭಾವವುಳ್ಳ, ೧೫೮, ೧೯೩, ೩೬೪

೧೦೨. ನಿರಾತ್ಮನಾದಃ—

ಅತ್ಮನೇ ಇಲ್ಲವೆಂಬ ಶೂನ್ಯವಾದ, ೯೩.

೧೦೩. ನಿರಾಸ್ವದ—

ಯಾವದೊಂದು ಆಧಾರವೂ ಇಲ್ಲದ (ಭ್ರಾಂತಿ), ೨೯, ೯೪, ೧೧೪, ೧೧೭, ೧೧೮.

೧೦೪. ನಿರುದ್ಧ—

ಜ್ಞಾನದಿಂದ ಬಾಧಿತವಾದ ೧೯೦, ೧೯೨, ೧೯೩.

೧೦೫. ನಿರುಪಾಧಿಕ—

ಯಾವ ಉಪಾಧಿಯೂ ಇಲ್ಲದ (ಆತ್ಮ), ೩೫.

೧೦೬. ನಿರ್ನಿಮಿತ್ತತ್ವಮ್—

ಕಲ್ಪನೆಗೆ ಯಾವ ಆಸ್ಪದವೂ ಇಲ್ಲದಿರುವಿಕೆ, ೩೫.

೧೦೭. ನಿರ್ಬೀಜರೂಪಮ್—

ಕಾರಣತ್ವವಿಲ್ಲದ (ಆತ್ಮನ) ಶುದ್ಧರೂಪ, ೨೪.

೧೦೮. ನಿರ್ವಾಣಮ್—

ಕೈವಲ್ಯ, ೨೦೯.

೧೦೯. ನಿರ್ವಿಕಲ್ಪ—

ಯಾವ ವಿಕಲ್ಪವೂ ಇಲ್ಲದ (ಆತ್ಮ), ೧೦೮, ೧೨೧, ೧೯೦.

೧೧೦. ನಿರ್ವಿಶೇಷ—

ಇಂಥದ್ದು, ಅಂಥದ್ದು—ಎಂದು ಗೊತ್ತುಮಾಡಿ ಹೇಳುವ ವಿಶೇಷವಿಲ್ಲದ, ೧೩, ೧೧೫.

೧೧೧. ಪರಮಹಂಸಪಾರಿವ್ರಾಜ್ಯಮ್

ಮು ಮು ಕ್ಷು ಗ ಳೂ ಜ್ಞಾನಿ ಗ ಳೂ ಮಾಡುವ ಸರ್ವಕರ್ಮಸಂನ್ಯಾಸ, ೧೨೫.

೧೧೨. ಪರಮಾತ್ಮ, ಪರಃ ಆತ್ಮ—

ಎಲ್ಲರಿಗೂ ಆತ್ಮನಾಗಿರುವ ನಿಜವಾದ ಆತ್ಮ, ೧೩೨, ೧೫೬, ೧೫೮, ೧೭೩.

೧೧೩. ಪರಮಾರ್ಥಃ, ಪರಮಾರ್ಥ—

ತತ್ತ್ವಮ್—

ನಿಜವು, ನಿಜವಾಗಿರುವ ವಸ್ತು, ೩೧, ೫೨, ೧೪೦, ೧೬೧, ೧೬೩, ೧೯೦, ೨೧೪.

೧೧೪. ಪರಮಾರ್ಥಕೃತ—

ನಿಜವಾಗಿರುವ, ೧೪೧.

೧೧೫. ಪರಮಾರ್ಥಚಿನ್ತಕಾಃ—

ನಿಜವನ್ನು ಕುರಿತು ವಿಚಾರಮಾಡುವವರು, ೩೧.

೧೧೬. ಪರಮಾರ್ಥದರ್ಶಿಣೀ—

ತತ್ತ್ವವನ್ನೇ ಪರಿಶೀಲಿಸುತ್ತಿರುವವನು, ೬೮.

೧೧೭. ಪರಮಾರ್ಥಪ್ರತಿಪತ್ಯುಪಾಯಃ—

ನಿಜವನ್ನು ಆರಿತುಕೊಳ್ಳುವದಕ್ಕೆ ಸಾಧನ, ೩೨೩.

೧೧೮. ಪರಮಾರ್ಥಸತ್, ಪರಮಾರ್ಥಸತ್ಯ—

ನಿಜವಾಗಿರುವ, ಹುಸಿತೋರಿಕೆಯಿಲ್ಲದ, ೧೧೯, ೧೪೨, ೧೬೫, ೧೭೩, ೧೭೭, ೧೮೨, ೧೮೮, ೨೮೦, ೩೪೮, ೩೫೦.

೧೧೯. ಪರಮಾರ್ಥಸುಖಮ್—

ಜ್ಞಾನದಿಂದ ಸಿಕ್ಕುವ ನಿಜವಾದ ಸುಖ, ೨೦೯.

೧೨೦. ಪರಮಾರ್ಥಾಕಾಶಃ, ಮಹಾಕಾಶಃ—

ಉಪಾಧಿಯ ಕಟ್ಟಿಲ್ಲದ ಬರಿಯ ಆಕಾಶ, ೧೪೨, ೧೫೩.

೧೨೧. ಪರಂ ಬ್ರಹ್ಮ—

ಎಲ್ಲಕ್ಕೂ ಹೆಚ್ಚಿನ ತತ್ತ್ವವಾದ ಬ್ರಹ್ಮ, ೭೧, ೧೫೦.

೧೨೨. ಪರಿಚ್ಛಿನ್ನಾಭಿಮಾನಃ—

ಆಳತೆಯ ವಸ್ತುವನ್ನೇ ತಾನೆಂದು ತಿಳಿಯುವದು, ೨೩.

೧೨೩. ಪಾಣಿತ್ಯಬಾಲ್ಯಮೌನಾನಿ—

ಆತ್ಮಜ್ಞಾನವನ್ನು ಸಂಪಾದಿಸುವದು, ಆತ್ಮಬಲವನ್ನು ಸಂಪಾದಿಸಿಕೊಳ್ಳುವದು, ಆತ್ಮಾನುಸಂಧಾನವು—ಎಂಬ ಸಾಧನಗಳು, ೩೫೦.

೧೨೪. ಪಿಣ್ಣಾತ್ಮಾ—
ಕಾರೀಲಾತ್ಮ, ೧೨.

೧೨೫. ಪುರುಷಬುದ್ಧಿ ಪ್ರಮಾಣ
ಗಮ್ಯ—

ಶಾಸ್ತ್ರವಿಲ್ಲದ ಬರಿಯ ಮನುಷ್ಯಬುದ್ಧಿ
ಯಿಂದ ತಿಳಿದುಬರುವ, ೧೪೯.

೧೨೬. ಪ್ರಕರಣಮ್—

ಶಾಸ್ತ್ರದ ಒಂದಾನೊಂದು ಭಾಗವನ್ನು
ವಿಸ್ತರಿಸುವ ಗ್ರಂಥ, ೧, ೩, ೭೫.

೧೨೭. ಪ್ರಚಾರಃ—

ಮನಸ್ಸಿನ ವೃತ್ತಿ, ೧೯೦, ೧೯೧, ೧೯೨.

೧೨೮. ಪ್ರಣವಃ—

ಓಂಕಾರದಿಂದ ತಿಳಿಯಬರುವ ಆತ್ಮ,
೭೦, ೭೧, ೭೨, ೭೩.

೧೨೯. ಪ್ರತಿಷೇಧವಿಜ್ಞಾನಮ್—

ಅನಾತ್ಮವು ಅತ್ಮನಲ್ಲಿಲ್ಲವೆಂಬ ಅರಿವು, ೩೯.

೧೩೦. ಪ್ರತಿಸನ್ಧಾನಮ್—

ಅದೇ ಇದೆಂಬ ಅರಿವು, ೧೯, ೨೮.

೧೩೧. ಪ್ರತ್ಯಗಾತ್ಮಾ—

ಒಳಗಿನ ಆತ್ಮ, ೮, ೧೨.

೧೩೨. ಪ್ರತ್ಯಯಃ—

ವಿಷಯದ ಅರಿವು, ೪೨, ೧೯೦, ೧೯೨.

೧೩೩. ಪ್ರಪಂಚೋಪಶಮಃ—

ಅನಾತ್ಮವಾದ ದ್ವೈತವು ಇಲ್ಲವಾಗುವದು,
೧೨, ೪೨, ೬೮, ೧೨೧, ೧೨೭.

೧೩೪. ಪ್ರಮಾತೃತ್ವಾದಿಭೇದಃ—

ಪ್ರಮಾತೃ, ಪ್ರಮಾಣ, ಪ್ರಮೇಯ-ಎಂಬ
ಭೇದ, ೩೯.

೧೩೫. ಪ್ರಯೋಜನಮ್—

(೧) ಗ್ರಂಥ ಒಂದು ಅನುಬಂಧ, ೧, ೨;

(೨) ಫಲ, ೨, ೭.

೧೩೬. ಪ್ರವಿಲಾಪನಮ್—

ನಿಜವಾದ ಸ್ವರೂಪದಲ್ಲಿ ತೋರಿಕೆಯನ್ನು
ಜ್ಞಾನದಿಂದ ಆಡಗಿಸುವದು, ೭, ೯.

೧೩೭. ಪ್ರಶಾನ್ತಸ್ವರ್ಗೇಶ್ವರಜಃ—

ಅವಿದ್ಯೆಯೇ ಮುಂತಾದ ಯಾವ ಧೂಳಿಗೂ
ಇಲ್ಲವಾಗಿರುವ ಮನಸ್ಸು, ೧೯೦.

೧೩೮. ಪ್ರಸವಬೀಜಾತ್ಮಕತ್ವಮ್—

ಜೀವರೂಪವನ್ನು ಪಡೆಯುವದಕ್ಕೆ ಕಾರಣ
ವಾಗಿರುವದು, ೨೩, ೨೪.

೧೩೯. ಪ್ರಾಜ್ಞಃ—

ಜ್ಞಾತೃತ್ವವನ್ನು ಪಡೆಯುವ ಜೈತನ್ಯರೂಪ
ಅಥವಾ ಜೈತನ್ಯವೆಂಬ ಅಸಾಧಾರಣಧರ್ಮ
ವುಳ್ಳ ಆತ್ಮರೂಪ, ಸುಷುಪ್ತಾತ್ಮ, ೧೬, ೨೦
೨೮, ೩೦, ೪೩, ೪೮.

೧೪೦. ಪ್ರಾಣಃ—

ಕಾರಣಾತ್ಮನು, ೩೦, ೧೦೬, ೧೦೭, ೧೦೮.

೧೪೧. ಫಲಮ್—

ಧರ್ಮಾಧರ್ಮಗಳ ಫಲವಾದ ಶರೀರ,
೨೩೪, ೨೩೬, ೨೩೮, ೨೪೦, ೨೫೫.

೧೪೨. ಫಲಭಾವಃ—

ಅಜ್ಞಾನದ ಕಾರ್ಯವಾದ ತಪ್ಪುತಿಳಿವಳಿಕೆ,
೪೫.

೧೪೩. ಬಾಹ್ಯೈಷಣಾ—

ಹೊರಗಿನ (ಅನಾತ್ಮವನ್ನು) ಬಯಸು
ವದು, ೧೨೫.

೧೪೪. ಬೀಜನಿದ್ರಾ—

ತಪ್ಪುತಿಳಿವಳಿಕೆಗೆ ಕಾರಣವಾಗಿರುವ
ಅಜ್ಞಾನ, ೪೯.

೧೪೫. ಬೀಜಭಾವಃ—

ಕಾರಣವಾದ ಅಜ್ಞಾನ, ೪೫, ೬೨, ೬೮,
೮೪, ೧೯೨.

೧೪೬. ಬೀಜಾಚ್ಚುರೌ—

ಒಂದಕ್ಕೊಂದು ಕಾರಣವಾಗಿರುವ ಬೀಜ ಮೊಳಕೆಗಳು, ೩೭, ೨೪೫, ೨೪೬, ೨೪೭

೧೪೭. ಬೀಜಾತ್ಮಾ—

ಜಗತ್ತಿಗೆ ಕಾರಣವಾಗಿರುವ ಆತ್ಮನು, ೩೦, ೧೦೬.

೧೪೮. ಬೀಜಾವಸ್ಥಾ—

ಅನ್ಯಥಾಗ್ರಹಣದ ವಿಚ್ಛೇದಕನಸುಗಳಿಗೆ ಕಾರಣವಾಗಿರುವ ಅಜ್ಞಾನಾವಸ್ಥೆ, ೨೬.

೧೪೯. ಬುದ್ಧಾಃ—

ಪಂಡಿತರೆಂದುಕೊಳ್ಳುವವಾದಿಗಳು, ೧೪೪, ೨೪೯ ; ಆದ್ವೈತವಾದಿಗಳು, ೨೮೭, ೩೩೪, ೩೩೫, ೩೪೭.

೧೫೦. ಬುದ್ಧಿಃ—

ನಿಶ್ಚಯಾತ್ಮಕವಾದ ಅಂತಃಕರಣವೃತ್ತಿ, ೧೧.

೧೫೧. ಬ್ರಹ್ಮ—

ಮಿಗಿಲ್ಲದ ತತ್ತ್ವ, ಪರಮಾತ್ಮ, ೭, ೮; ೬೮, ೭೦, ೭೧, ೧೨೮, ೧೩೦, ೧೫೦, ೧೯೬, ೧೯೭, ೨೦೦, ೨೧೧, ೨೬೮, ೨೬೯.

೧೫೨. ಬ್ರಹ್ಮವಾದಿನಃ—

ಬ್ರಹ್ಮವು ಜಗತ್ಕಾರಣವೆಂಬ ವೇದಾಂತಿಗಳು, ೧೬೬.

೧೫೩. ಬ್ರಹ್ಮವಿದ್ಯಾಪ್ರತಿಪತ್ತಿಃ—

ಪರಮಾರ್ಥತತ್ತ್ವದ ತಿಳಿವಳಿಕೆ, ೫, ೧೫೦, ೧೭೩.

೧೫೪. ಬ್ರಾಹ್ಮಣಾಃ—

ಬ್ರಹ್ಮಜ್ಞಾನಿಗಳು, ೧೧೯.

೧೫೫. ಭಾವಃ—

ಪದಾರ್ಥ, ೭೬, ೭೭, ೮೧, ೯೬, ೯೯, ೧೦೦, ೨೮೬.

೧೫೬. ಭಾವವಿಕಾರಾಃ—

ವಸ್ತುಗಳಿಗೆ ಆಗುವ ಹುಟ್ಟು, ಇರವು, ಬೆಳವಣಿಗೆ ಮುಂತಾದ ವಿಕಾರಗಳು, ೫೩.

೧೫೭. ಭೂತ—

ಇರುವ, ನಿಜವಾಗಿರುವ (ವಸ್ತು), ೨೧೮, ೨೨೦, ೨೬೦.

೧೫೮. ಭೇದಾಃ—

ಬೇರೆಬೇರೆಯಾಗಿ ಕಾಣುವ ಪದಾರ್ಥಗಳು ೮೨, ೮೪, ೮೫, ೮೯, ೯೪, ೯೮, ೯೯, ೧೦೦.

೧೫೯. ಭ್ರಾನ್ತಿದರ್ಶನಮ್—

ತಪ್ಪುತಿಳಿವಳಿಕೆ, ೨೬೧.

೧೬೦. ಮನಃ—

ಮನನಮಾಡುವ ಅಂತಃಕರಣವೃತ್ತಿ, ೧೧

೧೬೧. ಮನಃಸ್ವನ್ದನಮ್—

ಮನಸ್ಸಿನ ವ್ಯಾಪಾರ, ೧೪.

೧೬೨. ಮನೋನಿಗ್ರಹಃ—

ಬ್ರಹ್ಮಜ್ಞಾನಕ್ಕಾಗಿ ಮನಸ್ಸನ್ನು ಹಿಡಿತದಲ್ಲಿಡುವುದು, ೨೦೦, ೨೦೧, ೨೦೨, ೨೧೦.

೧೬೩. ಮನೋರಥಃ—

ಮನಸ್ಸಿನಲ್ಲಿಯೇ ಕಲ್ಪಿಸಿಕೊಳ್ಳುವುದು, ೮೫, ೯೦, ೯೬, ೯೭.

೧೬೪. ಮನೋವಿಕಲ್ಪನಾ—

ಮನಸ್ಸಿನಿಂದ ವಿಕಲ್ಪಿಸಿದ ಹುಸಿತೋರಿಕೆ, ೧೧೩.

೧೬೫. ಮನ ಮಧ್ಯಮಧಿಯಃ,

ಮನ್ದಮಧ್ಯಮದೃಷ್ಟಯಃ—
ಬ್ರಹ್ಮಜ್ಞಾನಕ್ಕೆ ಅಧಮಾಧಿಕಾರಿಗಳು, ಮತ್ತು ಮಧ್ಯಮಾಧಿಕಾರಿಗಳು ; ಓಂಕಾರವನ್ನು ಬ್ರಹ್ಮಕ್ಕೆ ಪ್ರತೀಕವಾಗಿ ಅಥವಾ ನಾಚಕವಾಗಿ ಉಪಯೋಗಿಸುವ ಸಾಧಕರು, ೬೮, ೧೫೯

೧೬೬. ಮಾಯಾ—

ಹುಸಿಯಾಗಿ ತೋರುವ ನಾಮರೂಪಗಳು, ೨೯, ೩೧ ; ಇಂದ್ರಜಾಲ ಅಥವಾ ಅದರಿಂದ ತೋರುವ ವಸ್ತು, ೩೧, ೫೫, ೫೭ ; ೧೦೫, ೧೧೦, ೧೨೬, ೧೨೭ ; ಅವಿದ್ಯೆ, ೯೪, ೧೬೫, ೧೭೨, ೧೭೮, ೧೭೯, ೧೮೦, ೧೪೧.

೧೬೭. ಮಾಯಾವೀ—

ಐಂದ್ರಜಾಲಿಕೆ, ೩೧, ೫೫, ೧೦೫, ೧೪೭, ೧೭೭.

೧೬೮. ಮಿಥ್ಯಾ—

ಹುಸಿತೋರಿಕೆ, ೮೬.

೧೬೯. ಮಿಥ್ಯಾದರ್ಶನಮ್—

ತಪ್ಪುತಿಳಿವಳಿಕೆ, ೧೬೦, ೨೧೨, ೩೪೫.

೧೭೦. ಮುನೀ—

ತತ್ತ್ವವನ್ನು ಮನನಮಾಡುವವ, ೭೪, ೩೪೨.

೧೭೧. ಯೋಗೀ—

ಅದ್ವೈತಜ್ಞಾನವಿಲ್ಲದ ಸಾಧಕನು, ೧೯೯, ೨೦೦, ೨೦೭.

೧೭೨. ರಜ್ಜುಸರ್ಪಕಃ—

ಹಗ್ಗದಲ್ಲಿ ಕಲ್ಪಿಸಿದ ಹಾವು, ೩೭, ೪೩, ೫೭, ೮೮, ೧೦೮, ೧೧೩, ೧೧೪, ೧೧೭, ೧೧೯, ೧೨೬, ೧೩೦, ೧೭೮, ೧೮೩, ೨೦೦, ೨೮೨.

೧೭೩. ರಜ್ಜುಸರ್ಪವಿವೇಕಃ—

ಹಗ್ಗವು ಸತ್ಯವೆಂದೂ, ಅದರಲ್ಲಿ ಕಲ್ಪಿತವಾದ ಹಾವು ಅಸತ್ಯವೆಂದೂ ವಿಂಗಡಿಸಿ ಅರಿತುಕೊಳ್ಳುವುದು, ೭೯.

೧೭೪. ಲಯಃ—

ತನಿಧಿ, ೨೦೩, ೨೦೬.

೧೭೫. ವನ್ಯಾಪುತ್ರಕಃ—

ಬಂಜೆಯ ನುಗ, ಅತ್ಯಂತವಾಗಿಲ್ಲದ್ದು, ೧೭೯.

೧೭೬. ವಾಕ್ತೃಪುಂಜಃ

ಹೆಸರುಗಳ ಪ್ರಪಂಚ, ಹೆಸರು, ವಸ್ತು—ಎಂದು ವಿಂಗಡಿಸಿಕೊಂಡಿರುವ ದ್ವೈತದಲ್ಲಿ ಹೆಸರುಗಳ ಭಾಗ, ೪.

೧೭೭. ವಾಸನಾ—

ಆನುಭವದಿಂದ ಉಂಟಾಗುವ ಸಂಸ್ಕಾರ, ೧೪, ೨೨, ೯೬, ೧೯೦.

೧೭೮. ವಿಕಲ್ಪಃ, ವಿಕಲ್ಪನಾ—

ಮನಸ್ಸಿನ ಕಲ್ಪನೆ. ಹುಸಿತೋರಿಕೆ, ೪, ೩೫, ೩೮, ೪೧, ೪೨, ೫೬, ೫೭, ೧೦೩, ೧೦೪, ೧೧೪, ೧೮೩, ೧೮೬, ೩೧೯.

೧೭೯. ವಿತಥ್—

ಹುಸಿಯಾದ, ೭೬, ೮೪, ೧೨೪, ೧೪೭.

೧೮೦. ವಿವೇಕವಿಜ್ಞಾನಮ್—

ಆತ್ಮ, ಅನಾತ್ಮ-ಇವುಗಳನ್ನು ವಿಂಗಡಿಸಿಕೊಂಡು ಇದ್ದದ್ದು ಇದ್ದಂತೆ ಅರಿಯುವುದು ೧೯೨.

೧೮೧. ವಿಶ್ವಃ, ವಿರಾಡಾತ್ಮಾ, ವೈಶ್ವಾನರಃ—

ಎಚ್ಚರದವಸ್ಥೆಯ ಸಮಷ್ಟಾತ್ಮ. ೧೧, ೧೨, ೨೦, ೨೧, ೨೨, ೨೮, ೩೪, ೪೩, ೪೭, ೫೦, ೬೦.

೧೮೨. ವಿಷಯಃ—

ಜ್ಞಾನಕ್ಕೆ ಗೋಚರವಾದ ವಸ್ತು, ೧೪, ೧೬.

೧೮೩. ವಿಷಯಾ—

ಅರಿಯುವ (ಚೈತನ್ಯ), ೧೪.

೧೮೪. ವಿಷಯವಿಷಯಾಕಾರಸ್ವನ್ತನಮ್—

ತಾನೇ ವಿಷಯದ ಆಕಾರವಾಗಿಯೂ ತಾನೇ ವಿಷಯಿಯ ಆಕಾರವಾಗಿಯೂ ತೋರಿಕೊಳ್ಳುವ ವ್ಯಾಪಾರ, ೧೬.

೧೮೫. ವೃತ್ತಿಃ—

ಅವಸ್ಥೆ, ೧೫, ೯೦, ೯೧.

೧೮೬. ವೇದಾನ್ತಾಃ—

ಉಪನಿಷತ್ತುಗಳು, ೧, ೯೪, ೧೦೯, ೧೨೧, ೧೩೨, ೩೩೮, ೩೬೬.

೧೮೭. ವೈತಥ್ಯಮ್—

ಹುಸಿಯಾಗಿರುವುದು, ೭೬, ೮೧, ೮೨.

೧೮೮. ವೈನಾಶಿಕಾಃ—

ಯಾವದೂ ನಿಜವಾಗಿಲ್ಲವೆಂಬ ಬೌದ್ಧರು, ೯೪, ೨೧೨.

೧೮೯. ವ್ಯವಹಾರಃ—

ಶಬ್ದಪ್ರಯೋಗ ಮತ್ತು ಜ್ಞಾನ-ಇವು ಗಳು, ೧೧೧.

೧೯೦. ವ್ಯವಹಾರಸತ್ಯಮ್—

ವ್ಯವಹಾರದಲ್ಲಿ ಸತ್ಯವೆಂದೆನಿಸಿರುವ, ನಿಜವಾಗಿ ಸತ್ಯವಲ್ಲದ, ೮, ೩೨೦.

೧೯೧. ವ್ಯಾಕೃತ—

ಬಿಡಿಬಿಡಿಯಾಗಿರುವ, ೨೩.

೧೯೨. ವ್ಯಾವಹಾರಿಕ—

ವ್ಯವಹಾರದಲ್ಲಿ ಸತ್ಯವೆಂದೆನಿಸುವ (ಬಂಧನೋಕ್ತಗಳು), ೧೩೮.

೧೯೩. ಶಬ್ದಪ್ರವೃತ್ತಿನಿಮಿತ್ತಾನಿ—

ಶಬ್ದವು ತಿಳಿಸುವದಕ್ಕೆ ನಿಮಿತ್ತವಾಗಿರುವ ಜಾತಿ; ದ್ರವ್ಯ, ಗುಣ, ಮುಂತಾದವು, ೩೪, ೩೫.

೧೯೪. ಶರೀರಪಾತಃ—

ಶರೀರವು ಬಿದ್ದು ಹೋಗುವದಿ, ಸಾಯುವದು, ೧೨೮

೧೯೫. ಶಶನಿಷ್ಠಾಣಮ್—

ಮೊಲದಕೊಂಬು, ಅತ್ಯಂತವಾಗಿ ಇಲ್ಲದವಸ್ತು, ೩೬, ೧೧೩, ೨೫೩, ೨೭೧, ೨೮೦, ೨೮೪.

೧೯೬. ಶಾಸ್ತ್ರಮ್—

ವೇದಾಂತವಾಕ್ಯ, ೧೧೪, ೧೧೫, ೧೫೧, ೧೬೦, ೨೧೨, ೨೧೬; ಅಲಾತಶಾಂತಿಪ್ರಕರಣ, ೨೧೩.

೧೯೭. ಶಾಸ್ತ್ರಾಚಾರ್ಯೋಪದೇಶಃ—

ಶ್ರುತಿಯ ಮತ್ತು ಗುರುಗಳ ಉಪದೇಶ, ೧೮೬.

೧೯೮. ಶೂನ್ಯನಾಡಃ—

ಯಾವದೂ ನಿಜವಾಗಿಲ್ಲವೆಂಬ ಬೌದ್ಧರವಾದ, ೨೬೭, ೩೪೦.

೧೯೯. ಸಂಸಾರೀ—

ಸಂಸಾರದಲ್ಲಿ ತೊಳಲುವ ಜೀವ, ೫೩, ೧೧೨.

೨೦೦. ಸಂಸ್ಕಾರಃ—

ವಾಸನೆ, ಸ್ಮೃತಿಗೆ ಕಾರಣ, ೧೪, ೧೩೭.

೨೦೧. ಸದಸದ್ವಿಭಾಗಃ—

ಇರುವದು, ಇಲ್ಲದ್ದು ಎಂಬ ವಿಭಾಗ, ೯೦.

೨೦೨. ಸದ್ಭಾವಃ—

ನಿಜವಾಗಿರುವದು, ೩೦೯.

೨೦೩. ಸಂನ್ಯಾಸಿನಃ—

ಸರ್ವಕರ್ಮಗಳನ್ನೂ ಬಿಡುವ ಪರಮಹಂಸರು, ೧೨೧.

೨೦೪. ಸಮಾಧಾನಮ್, ಸಮಾಧಿಃ—

ಮನಸ್ಸನ್ನು ಅತ್ಮನಲ್ಲಿಯೇ ನಿಲ್ಲಿಸಿಕೊಳ್ಳುವದು, ೧೬೩, ೧೯೩, ೧೯೫; ಅತ್ಮ, ೧೯೫.

೨೦೫. ಸಂಪ್ರದಾಯಕರ್ತಾ—

ಶಿಷ್ಯರಿಗೆ ಉಪದೇಶಿಸುವದಕ್ಕೆ ಮೊದಲು ಮಾಡಿದವನು, ೨೧೩.

೨೦೬. ಸಮ್ಯಗ್ದರ್ಶನಮ್—

ಸರಿಯಾದ ತಿಳಿವಳಿಕೆ, ಅದ್ವೈತಜ್ಞಾನ, ೧೬೦, ೧೬೧, ೨೧೨, ೨೧೭.

೨೦೭. ಸಂಬಂಧಃ—

ಗ್ರಂಥಕ್ಕೆ ಇರಬೇಕಾದ ಅನುಬಂಧಗಳಲ್ಲಿ ಒಂದು, ೧, ೨.

೨೦೮. ಸರ್ಪನಿವೃತ್ತಿಃ—

ಕಲ್ಪಿತವಾದ ಹಾವು ಜ್ಞಾನದಿಂದ ಬಾಧಿತವಾಗುವದು, ೩೯.

೨೦೯. ಸರ್ಪಾದಿವಿಕಲ್ಪಃ—

ಹಗ್ಗದ ಹಾನೇ ಮುಂತಾದ ಕಲ್ಪಿತವಸ್ತು, ೩, ೪.

೨೧೦. ಸರ್ವಜ್ಞ—

(೧) ಎಲ್ಲವನ್ನೂ ಬಲ್ಲ, ೧೭, ೩೪೨; (೨) ಎಲ್ಲವೂ ತಾನೇ ಆಗಿ ಜೈತನ್ಯವಾಗಿರುವ, ೨೦೯, ೩೪೮.

೨೧೧. ಸರ್ವಾತ್ಮೈಕ್ಯಮ್—

ಎಲ್ಲರ ಅತ್ಮನೂ ಒಬ್ಬನೇ ಆಗಿರುವದು, ೧೨

೨೧೨. ಸುಷುಪ್ತಿಃ, ಸುಷುಪ್ತಮ್—

ತನಿದ್ರೆ, ೧೫, ೧೬, ೨೩, ೬೨, ೨೬೧.

೨೧೩. ಸ್ಥಾನಮ್—

ಅವಸ್ಥೆ, ೧೧, ೧೪, ೧೫, ೩೭, ೬೦, ೬೧, ೬೨, ೬೬, ೮೨, ೯೩.

೨೧೪. ಸ್ವಪ್ನಃ—

(೧) ಕನಸೆಂಬ ಅವಸ್ಥೆ, ೧೪, ೧೬, ೫೨, ೬೧, ೭೬, ೭೭, ೭೮, ೭೯, ೮೬, ೮೭, ೮೮, ೯೦, ೯೭, ೯೮, ೯೯, ೧೮೧, ೧೮೨, ೨೭೪, ೩೧೫, ೩೪೬; (೨) ಕನಸು, ಸುಳ್ಳು ತೋರಿಕೆ ೩೧, ೧೧೦, ೧೨೭.

೨೧೫. ಸ್ವಪ್ನಜಾಗ್ರನ್ತನಃಸ್ವಪ್ನನಾನಿ

ಕನಸಿನಲ್ಲಿಯೂ ಎಚ್ಚರದಲ್ಲಿಯೂ ವಿಷಯಗಳ ಜ್ಞಾನದ ರೂಪವಾಗಿ ತೋರುವ ಮನೋವ್ಯಾಪಾರಗಳು, ೧೬.

೨೧೬. ಸ್ವಭಾವಃ, ಸ್ವಾಭಾವಿಕಾ-
ಜ್ಞಾನಮ್, ಸ್ವಾಭಾವಿಕಾ-
ವಿದ್ಯಾ—

ಸ್ವಭಾವದಿಂದಿರುವ ಅವಿದ್ಯೆ, ೩೩, ೧೫೩, ೧೭೩.

೨೧೭. ಹಿರಣ್ಯಗರ್ಭಃ—

ಸೂಕ್ಷ್ಮಸಮಷ್ಟಿಯ ಅಭಿಮಾನಿಯಾದ ಆತ್ಮ, ೧೩, ೨೨; ವಿರಾಟ್ಟಿರುಷ, ೨೧.

೨೧೮. ಹೇತುಫಲಾತ್ಮಕಃ—

ಧರ್ಮಾಧರ್ಮಗಳಿಂದ ಶರೀರವನ್ನು ಪಡೆಯುವ ಜೀವ, ೫೩, ೧೦೧.

೨೧೯. ಹೇತುಫಲೇ—

ಧರ್ಮಾಧರ್ಮಗಳು, ಮತ್ತು ಅವುಗಳ ಕಾರ್ಯವಾದ ಶರೀರ ಇವು, ೨೩೮, ೨೪೧, ೨೪೨, ೨೪೪, ೨೪೫, ೨೫೧, ೨೫೪, ೨೫೫, ೩೦೫, ೩೦೬.

ಅಧ್ಯಾತ್ಮಪ್ರಕಾಶಕಾರ್ಯಾಲಯ

ಹೊಳೆನರಸೀಪುರ.

(ಸ್ಥಾಪಿತವಾದದ್ದು ೧೯೨೦)

ಅಧ್ಯಾತ್ಮವಿದ್ಯೆಯಲ್ಲಿ ಜನರಿಗೆ ಹೆಚ್ಚಿನ

ಆದರವನ್ನುಂಟುಮಾಡಬೇಕೆಂಬ ಉದ್ದೇಶವುಳ್ಳ ಈ ಸಂಸ್ಥೆಯು

೧. ಕನ್ನಡ, ಸಂಸ್ಕೃತ, ಇಂಗ್ಲಿಷು ಭಾಷೆಗಳಲ್ಲಿ ಅನೇಕಗ್ರಂಥಗಳನ್ನು ಪ್ರಕಟಿಸಿರುತ್ತದೆ. ಇವುಗಳಲ್ಲಿ ಭಾಷ್ಯ, ಟಿಪ್ಪಣಿ, ಪರಿಶಿಷ್ಟ-ಮುಂತಾದವುಗಳೊಡನೆ ಹೊರಕ್ಕೆ ಬಂದಿರುವ ಉಪನಿಷತ್ತುಗಳು, ಭಗವದ್ಗೀತೆ, ಬ್ರಹ್ಮಸೂತ್ರ-ಇವೂ ಸೇರಿವೆ.

ಈಗ ಶ್ರೀ ಜಯಚಾಮರಾಜೇಂದ್ರಗ್ರಂಥರತ್ನಮಾಲೆಗೆ ಸೇರಿದಂತೆ ಶ್ರೀಶಂಕರಾಚಾರ್ಯರವರ ಎಲ್ಲಾ ಗ್ರಂಥರತ್ನಗಳನ್ನೂ ಸಮೂಲವಾಗಿ ಟಿಪ್ಪಣಿ ಮುಂತಾದ ಸೌಕರ್ಯಗಳೊಡನೆ ಕನ್ನಡಿಸಿ ಒಂದೊಂದಾಗಿ ಬೆಳಕಿಗೆ ಹಿಡಿಯುತ್ತಲಿದೆ.

೨. ಅಧ್ಯಾತ್ಮಸಂಬಂಧವಾದ ಗ್ರಂಥಕಾಲಕ್ಷೇಪ, ಉಪನ್ಯಾಸಗಳು, ಪುರಾಣಶ್ರವಣ, ಅನುಷ್ಠಾನ, ಉತ್ಸವಗಳು-ಇವುಗಳನ್ನು ಏರ್ಪಡಿಸುತ್ತಿದೆ.

ಪ್ರತಿದಿನವೂ ಗ್ರಂಥಕಾಲಕ್ಷೇಪವಾಗುತ್ತಿರುತ್ತದೆ, ಪುರಾಣಶ್ರವಣವಾಗುತ್ತಿರುತ್ತದೆ; ಪ್ರತಿಭಾನುವಾರವೂ ಉಪನ್ಯಾಸಗಳು ಆಗುತ್ತಿರುವವು; ಪ್ರತಿವರ್ಷವೂ ಕೆಲವು ಅನುಷ್ಠಾನಗಳನ್ನು ಏರ್ಪಡಿಸಲಾಗುತ್ತಿದೆ; ಶಂಕರಸಪ್ತಾಹವೆಂಬ ತತ್ತ್ವಪ್ರಚಾರಣೆಯ ಉತ್ಸವವು ಈಗ ಹದಿನಾರು ವರ್ಷಗಳಿಂದ ವರ್ಷಕ್ಕೊಂದು ಸಲ ಕರ್ಣಾಟಕದ ಬೇರೆ ಬೇರೆಯ ಸ್ಥಳಗಳಲ್ಲಿ ನಡೆಯುತ್ತಿದೆ. ಹಲವು ವಿದ್ವಾಂಸರುಗಳೂ ವೈದಿಕಶಿಷ್ಯಮಣಿಗಳೂ ಈ ಕಾರ್ಯಗಳಲ್ಲಿ ಭಾಗವನ್ನು ವಹಿಸುತ್ತಿರುವರು.

೩. ಜನರ ಉಪಯೋಗಕ್ಕೆ ಒಂದು ಅಧ್ಯಾತ್ಮಪುಸ್ತಕಭಂಡಾರವನ್ನೂ ಒಂದು ವಾಚನಾಲಯವನ್ನೂ ಇಟ್ಟುಕೊಂಡಿದೆ.

ಪುಸ್ತಕಭಂಡಾರದಲ್ಲಿ ಕನ್ನಡ, ಸಂಸ್ಕೃತ, ಇಂಗ್ಲಿಷು, ಹಿಂದಿ-ಮುಂತಾದ ಭಾಷೆಗಳ ಅಧ್ಯಾತ್ಮಗ್ರಂಥಗಳು ಇರುತ್ತವೆ. ಕಾರ್ಯಾಲಯದಲ್ಲಿ ಬಂದು ಇವುಗಳನ್ನು ಓದುವವರಿಗೆ ಸೌಕರ್ಯವನ್ನು ಕಲ್ಪಿಸುವೆವು.

೪ ಅಧ್ಯಾತ್ಮವಿದ್ಯಾನಿಲಯವೊಂದನ್ನು ಸ್ಥಾಪಿಸಿದೆ. ಇಲ್ಲಿ ಐದು ವರ್ಷಗಳ ವಾಲಕ್ರಮವನ್ನು ಏರ್ಪಡಿಸಿದೆ. ವೇದಾಂತದ ಸಿದ್ಧಾಂತತ್ರಯಗಳಲ್ಲಿಯೂ ಪ್ರಪಂಚದ ಬೇರೆಬೇರೆಯ ಮತಾಚಾರ್ಯರುಗಳ ಜೀವನಚರಿತ್ರೆ, ಉಪದೇಶಗಳು, ಮತ್ತು ಪರಮಾರ್ಥಸಾಧನಕ್ರಮ- ಇವುಗಳ ವಿಷಯದಲ್ಲಿಯೂ ತಿಳುವಣವನ್ನು ಕೊಡಿಸಲಾಗುವದು.

ಯೋಗ್ಯರಾದ ವಿದ್ಯಾರ್ಥಿಗಳಿಗೆ ಊಟಕ್ಕೂ ವಸತಿಗೂ ಏರ್ಪಡಿಸಲಾಗುವದು.

೫. ಕಾರ್ಯಾಲಯದ ಕಟ್ಟಡವು ಸಿದ್ಧವಾಗಬೇಕಾಗಿದೆ. ಈಗ್ಗೆ ಒಂದು ಶುಭೀರವನ್ನೂ ಅಡಿಗೆಯ ಮನೆ, ಸ್ನಾನದ ಮನೆ-ಇವುಗಳನ್ನೂ ಕಟ್ಟಿಸಿದೆ. ಒಂದು ಭಾವಿಯನ್ನೂ ತೋಡಿಸಿದೆ.

ಸಭಾಂಗಣಕ್ಕೆ ಕಬ್ಬಿಣದ ತೊಲೆಗಳನ್ನು ತರಿಸಿಟ್ಟಿದೆ. ಉದಾರಮಹಾಶಯರುಗಳು ಕೆಲವರು ಸಹಾಯದ ವಾಗ್ದಾನಮಾಡಿರುತ್ತಾರೆ. ಸಂಸ್ಕೃತಪಾಠಶಾಲೆ, ವಿದ್ಯಾರ್ಥಿಗಳಿಗೆ

ನೀತಿಮತಬೋಧೆಯ ತರಗತಿಗಳು ಮುಂತಾದ ಕಾರ್ಯಗಳಿಗೆ ಕಟ್ಟಡವು ಬೇಗನೆ ನಿರ್ಮಾಣವಾಗುವದು ಅವಶ್ಯಕವಾಗಿರುತ್ತದೆ.

೬. ಅಧ್ಯಾತ್ಮಪ್ರಕಾಶವೆಂಬ ಮಾಸಪತ್ರಿಕೆಯು ಹದಿನೈದು ವರ್ಷಗಳಿಂದ ನಡೆದು ಮುದ್ರಣಾಲಯದ ಸೌಕರ್ಯವಿಲ್ಲದೆ ಸದ್ಯಕ್ಕೆ ನಿಂತಿರುತ್ತದೆ. ಇದನ್ನು ಇಷ್ಟರಲ್ಲಿಯೇ ಮತ್ತೆ ಬೆಳಕಿಗೆ ಹಿಡಿಯಲಾಗುವದು.

೭. ಅಧ್ಯಾತ್ಮವಿಚಾರದ ಧರ್ಮಾರ್ಥವಾಚ್ಛಯದ ಕರಪತ್ರಗಳು ಹಲವನ್ನು ಜನರಲ್ಲಿ ಹಂಚಲಾಗಿದೆ.

೮. ಇಲ್ಲಿ ನಡೆಯುವ ಕೆಲಸವು ಧರ್ಮಾರ್ಥವಾಗಿರುತ್ತದೆ. ಬಂದ ಹಣವೆಲ್ಲ ಧಾರ್ಮಿಕಕಾರ್ಯಕ್ಕೆ ವಿನಿಯೋಗವಾಗುತ್ತಿದೆ. ಆಯವ್ಯಯಗಳ ಲೆಕ್ಕವನ್ನು ಬರೆಯಿಸಿ ಇಟ್ಟಿದೆ.

ಜನರು ಮಾಡಬಹುದಾದ ಸಹಾಯ

(ಅ) ಪುಸ್ತಕಪ್ರಕಟನೆಗೆ: ೨೫೦ ರೂ. ಅಥವಾ ಹೆಚ್ಚಾಗಿ ಕೊಟ್ಟವರನ್ನು ಆಶ್ರಯದಾತರೆಂದೂ ೧೦೦ ರೂ. ಅಥವಾ ಹೆಚ್ಚಾಗಿ ಕೊಟ್ಟವರನ್ನು ಮಹಾಪೋಷಕರೆಂದೂ ೫೦ ರೂ. ಅಥವಾ ಹೆಚ್ಚಿಗೆ ಕೊಟ್ಟವರನ್ನು ಪ್ರೋಷಕರೆಂದೂ ಕರೆಯುವೆವು. ಪೋಷಕರೂ ಮಹಾಪೋಷಕರೂ ಇಷ್ಟುಪಟ್ಟರೆ ತಾವು ಕೊಡುವಷ್ಟೂ ಪಣದ ಬೆಲೆಯ ಗ್ರಂಥಗಳನ್ನು ಕಾರ್ಯಾಲಯದಿಂದ ಪಡೆದುಕೊಳ್ಳಬಹುದು. ಆಶ್ರಯದಾತರಿಗೆ ನಮ್ಮ ಗ್ರಂಥಗಳನ್ನೆಲ್ಲ ಕಾಣಕೆಯಾಗಿ ಸಮರ್ಪಿಸುವೆವು.

(ಆ) ಕಟ್ಟಡಕ್ಕೆ: ೫೦೦೦ ರೂ. ಗೆ ಕಡಿಮೆಯಿಲ್ಲದಕೊಟ್ಟವರನ್ನು ಮಹಾಶ್ರಯದಾತರೆಂದೂ ೨೦೦೦ ರೂ ಕೊಟ್ಟವರನ್ನು ಆಶ್ರಯದಾತರೆಂದೂ ೧೫೦೦ ರೂ. ಕೊಟ್ಟವರನ್ನು ಮಹಾಪೋಷಕರೆಂದೂ ೭೫೦ ರೂ. ಗಳನ್ನು ಕೊಟ್ಟವರನ್ನು ಪ್ರೋಷಕರೆಂದೂ ೨೫೦ ರೂ. ಗಳನ್ನು ಕೊಟ್ಟವರನ್ನು ಸಹಾಯಕರೆಂದೂ ೧೦೦ ರೂ. ಕೊಟ್ಟವರನ್ನು ಪ್ರೋತ್ಸಾಹಕರೆಂದೂ ಸಂಭಾವಿಸಲಾಗುವದು. ಸಹಾಯ ಪ್ರವೃತ್ತವನ್ನು ಒಂದು ರಿಜಿಸ್ಟ್ರಂ ನಲ್ಲಿ ಕ್ರಮವಾಗಿ ಬರೆದಿಟ್ಟಿರುತ್ತದೆ.

ಕೃತಜ್ಞತಾ ಪ್ರದರ್ಶನ

ಮುಂದೆ ತೋರಿಸಿರುವ ಆಶ್ರಯದಾತರುಗಳು ಮತ್ತು ಪ್ರೋಷಕರ ಪಟ್ಟಿಯಲ್ಲಿ ಮುಖ್ಯವಾಗಿ ಕಾರ್ಯಾಲಯದ ಪುಸ್ತಕಟನೆಗಳಿಗೆ ಅಥವಾ ಪತ್ರಿಕೆಗೆ ಪ್ರೋತ್ಸಾಹವನ್ನು ಕೊಟ್ಟವರು, ಪುಸ್ತಕಭಂಡಾರಕ್ಕೆ ಪುಸ್ತಕಗಳನ್ನು ಕೊಟ್ಟವರು, ಕಾರ್ಯಾಲಯಕ್ಕೆ ನೆಲಗಟ್ಟನ್ನು ದಾನವಾಡಿರುವವರು- ಇವರ ಹೆಸರನ್ನು ಮಟ್ಟಿಗೆ ಸೇರಿಸಿರುತ್ತದೆ.

ಕಟ್ಟಡ, ವಿದ್ಯಾಲಯ, ಪುಸ್ತಕಪ್ರಕಟನೆ, ಪುಸ್ತಕಭಂಡಾರ, ಮಾಸಪತ್ರಿಕೆ, ಧರ್ಮಾರ್ಥವಾಚ್ಛಯ- ಇವುಗಳಲ್ಲಿ ಯಾವದೊಂದಕ್ಕೆ ಕಳುಹಿಸುವ ಸಹಾಯ ಧನವನ್ನೂ ಅದು ಎಷ್ಟೇ ಅಲ್ಪವಾಗಿದ್ದರೂ ಮಾಸಪತ್ರಿಕೆಯಲ್ಲಿ ಪ್ರಕಟಿಸಿ ಒಂದು ರಿಜಿಸ್ಟ್ರಂನಲ್ಲಿ ಬರೆದಿಟ್ಟಿರುತ್ತದೆ. ಕಾರ್ಯಾಲಯಕ್ಕೆ ಹಣವನ್ನು ಕಳುಹಿಸುವವರು ತಮ್ಮ ಸಹಾಯವನ್ನು ಯಾವ ಭಾಗಕ್ಕೆ ಉಪಯೋಗಿಸಬೇಕೆಂಬುದನ್ನು ದಯವಿಟ್ಟು ತಿಳಿಸಬೇಕಾಗಿ ಕೋರಿದೆ. ಅನಿರ್ವಿಪ್ಪವಾಗಿ ಬರುವ ಹಣವನ್ನು ಕಾರ್ಯಾಲಯದ ಅಧ್ಯಕ್ಷರು ಸೂಕ್ತವೆಂದು ತೋರುವ ನಿಧಿಗೆ ಉಪಯೋಗಿಸುವರು.

ಕಾರ್ಯಾಲಯದ ಆಶ್ರಯದಾತರುಗಳು*

- ೧. ರಾಜಧರ್ಮಪ್ರಸಕ್ತ ಎ. ಆರ್. ನಾಗೇಶ್ವರ ಅಯ್ಯರವರು, ಬಿ.ಎ.ಬಿ.ಎಲ್ , ರಿಟೈರ್ಡ್ ಕೈಕೋರ್ಟ್ ಜಡ್ಜ್, ಬೆಂಗಳೂರು ಸಿಟಿ.
- ೨ ಶ್ರೀಯುತ ಬಿ. ನಂಜುಂಡಯ್ಯನವರು, ಬಿ.ಎ.ಬಿ.ಎಲ್., ಆಡ್ವೊಕೇಟ್, ಬೆಂಗಳೂರು ಸಿಟಿ.
- ೩ ,, ಪಿ. ಎನ್. ನರಸಿಂಹಯ್ಯನವರು, ಪ್ಲೀಡರ್, ಹೊಳೆನರಸೀಪುರ.
- ೪. ,, ಗೌಡ ರಾಜಪ್ಪನವರು, ಬೆಂಗಳೂರು.
- ೫. ,, ಅರಕಲಗೂಡು ಶ್ರೀಕಂಠಯ್ಯನವರು, ಪ್ಲೀಡರ್, ಹೊಳೆನರಸೀಪುರ.
- ೬. ,, ವೈ.ಎಸ್. ಹಿರಿಯಣ್ಣಯ್ಯನವರು, ಗೌಕಂಟ್ರಾಕ್ಟರ್, ಬೆಂಗಳೂರು.
- ೭. ,, ಪಿ.ಎಸ್. ಸೂರ್ಯನಾರಾಣಪ್ಪನವರು, ಸರ್ವೆಯರ್, ಬೆಂಗಳೂರು.
- ೮. ,, ಎಚ್. ವಿ ರಂಗರಾವ್, ಜಮೀನ್ದಾರರು, ಹೊಳೆನರಸೀಪುರ.
- ೯. ದಿವಂಗತ ಆರ್. ಎಸ್. ಶ್ರೀನಿವಾಸಯ್ಯನವರು, ಪ್ಲೀಡರ್, ಹೊಳೆನರಸೀಪುರ.

ಮಹಾಪೋಷಕರುಗಳು

- ೧. ಶ್ರೀಯುತ ಕೆ. ಶ್ರೀಕಂಠಯ್ಯನವರು, ಮೇಜರ್, ಸ್ವಾಟಿಪ್ಪಿಕಲ್ ಆಫೀಸರ್, ಬಂಗಾಳನಾಗಪುರ ರೈಲ್ವೆ, ಕಲಕತ್ತ.
- ೨. ,, ಆರ್. ರಾಮಸ್ವಾಮಯ್ಯನವರು, ಪ್ಲೀಡರ್, ಹೊಳೆನರಸೀಪುರ.
- ೩. ,, ದಿವಂಗತ ಕೆ. ನಾರಾಯಣಸ್ವಾಮಿ, ಬಿ.ಇ., ಅ|| ಇಂಜಿನಿಯರ್.

ಪೋಷಕರುಗಳು

- ೧. ಆಸ್ಥಾನಮಹಾವಿದ್ವಾನ್ ವೈ. ಚಂದ್ರಶೇಖರಶಾಸ್ತ್ರಿಗಳವರು, ಮೈಸೂರು.
- ೨ ಆಸ್ಥಾನವಿದ್ವಾನ್ ಬ್ರ|| ಶ್ರೀ ಎಸ್ ವಿಠಲಶಾಸ್ತ್ರಿಗಳು, ವೇದಾಂತತೀರೋಮಣಿ, ವೇದಾಂತವಿಶಾರದ, ವಿದ್ಯಾವಾಚಸ್ವತಿ, ಮೈಸೂರು.
- ೩. ವೇ|| ಡಿ. ನಂಜುಂಡಶಾಸ್ತ್ರಿಗಳು, ದೊಡ್ಡಹೆಜ್ಜಾಜಿ, ದೊಡ್ಡಬಳ್ಳಾಪುರ ತಾ||
- ೪. ಶ್ರೀಯುತ ಗುರುಮೂರ್ತಪ್ಪನವರು, ನಾಟಕವಿಂಡಲಿ.
- ೫. ,, ಎಸ್.ಎ. ವೆಂಕಟಸುಬ್ಬಯ್ಯನವರು, ರ|| ಕನ್ನಡ ಪಂಡಿತರು, ಹರಪನಹಳ್ಳಿ, ಬಳ್ಳಾರಿ.
- ೬. ,, ಓಂಕಾರಪ್ಪ ವೀರಭದ್ರಪ್ಪ, ಅರಳಿಕಟ್ಟೆ, ಇಲಕಲ್ಲ, ಚಿಜಾಪುರ.
- ೭. ಶ್ರೀಗುರುಶುಕಾಚಾರ್ಯ ಆಶ್ರಮ, ಮಾಟಲದಿಣ್ಣೆ. ರಾಯಚೂರು ಜಿಲ್ಲಾ, ಹೈದರಾಬಾದ್ ಡಿವನ್.
- ೮. ಶ್ರೀಯುತ ಎಸ್. ವಿ ಗಣಪತಿ, ಎ.ಎನ್.ಐ.ಇ.ಇ., ಕನ್ನಳ್ಳಿಂಗ್ ಇಂಜಿನಿಯರ್, ಮದರಾಸ್.
- ೯. ,, ಧರ್ಮಪಾಲಯ್ಯನವರು, ಮಂಗಳೂರು.
- ೧೦. ,, ಜಿ. ಹೆಚ್. ಮುನಿಸ್ವಾಮಿರಾವ್, ಬೆಂಗಳೂರು.
- ೧೧. ,, ಕೃಷ್ಣಗೌಡ ಹನುಮಂತಗೌಡ ಆದಪ್ಪಗೌಡರು, ಹುಲಾಕೋಟಿ.
- ೧೨. ಶ್ರೀಮತಿ ಸತೋಜಮ್ಮನವರು, ಹೊಳೆನರಸೀಪುರ.

* ದಾಖಲೆಗಿರಿಯ ಪ್ರಸಿದ್ಧ ಆರೋಗ್ಯಪಾರಿಗಳಾಗಿದ್ದ ಕೈಲಾಸನಾಸಿ ನಾಗಾನಹಳ್ಳಿ ದೊಡ್ಡಬಳ್ಳಾಪುರ ತಾ|| ಕಾರ್ಯಾಲಯಕ್ಕೆ ಬೀಜಭೂತನಾಗಿ ನೋಟ್ಟನೊಪಲು ಆಶ್ರಯಧನವನ್ನು ಕೊಟ್ಟರು.

ಅಧ್ಯಾತ್ಮಪ್ರಕಾಶಕಾರ್ಯಾಲಯದಲ್ಲಿ ದೊರಕುವ

ಅಗ್ಗವಾದ ಮೇಲ್ತರದ ಗ್ರಂಥಗಳ ಬೆಲೆಪಟ್ಟಿ

ಅಧ್ಯಾತ್ಮಗ್ರಂಥಾವಳಿ

ಉಪನಿಷತ್ತುಗಳು

(ಸಂಸ್ಕೃತಮೂಲ, ಅರ್ಥ, ಶಂಕರಭಾಷ್ಯಾನುವಾದ, ಟಿಪ್ಪಣಿ, ಸಾರ, ಕ್ಲಿಷ್ಟಪದಗಳ ಅರ್ಥ, ವಿಷಯವಿವೇಚಕಪೀಠಿಕೆ-ಮುಂತಾದ ವಿವರಗಳೊಡನೆ)

ಪುಸ್ತಕ	ಬೆಲೆ	ಅಂ. ಹಾ.
	ರೂ. ಅ. ಪೈ.	ರೂ. ಅ. ಪೈ.
೧. ಈಶಾವಾಸ್ಯೋಪನಿಷತ್ತು (ಸಂಹಿತೋಪನಿಷತ್ತು)	೦-೬-೦	೦-೦-೯
೨. ಕೇನೋಪನಿಷತ್ತು (ತಲವಕಾರೋಪನಿಷತ್ತು)	೦-೯-೦	೦-೧-೩
೩. ಕಠೋಪನಿಷತ್ತು (ಕಾಶಕೋಪನಿಷತ್ತು)	೧-೨-೦	೦-೧-೯
೪. ಮುಂಡಕೋಪನಿಷತ್ತು	೦-೧೪-೦	೦-೧-೩
೫. ಈಶ ಮತ್ತು ಮುಂಡಕ	೧-೪-೦	೦-೧-೯
೬. ಸ್ತಶ್ಲೋಪನಿಷತ್ತು	೧-೩-೦	೦-೧-೯
೭. ಮಾಂಡೂಕ್ಯೋಪನಿಷತ್ತು (ಆಗಮಪ್ರಕರಣಸಹಿತ)		(ಪ್ರತಿಗಳು ಮುಗಿದಿವೆ)
೮. ಅಲಾತಶಾಂತಿಸ್ತಕರಣ (ಸಾದ)	೧-೨-೦	೦-೧-೯
೯. " (ದಪ್ಪರಟ್ಟು)	೧-೪-೦	೦-೨-೩

ಭಗವದ್ಗೀತೆ

೧೦. ಗೀತೆ ಮೂಲ (ಪಾರಾಯಣಕ್ಕೆ)		(ಪ್ರತಿಗಳು ಮುಗಿದಿವೆ)
೧೦. ಗೀತೆ ಸಾರ್ಥ (ಕ್ಯಾಲಿಕೊ)	೦-೮-೦	೦-೨-೩
೧೨. ಗೀತೆ ಸಭಾಷ್ಯ (ಅರ್ಥ ಕ್ಯಾಲಿಕೊ)		(ಪ್ರತಿಗಳು ಮುಗಿದಿವೆ)
"	ಇರಿಂದ ೧೨ ಅಧ್ಯಾಯಗಳು	೨-೧೨-೦
೧೩. ಗೀತೆ ಸಭಾಷ್ಯ (ಪೂರಕ್ಯಾಲಿಕೊ)		(ಪ್ರತಿಗಳು ಮುಗಿದಿವೆ)
೧೪. ಗೀತೆ ಸಭಾಷ್ಯ (೧೩ನೆಯ ಅಧ್ಯಾಯದಿಂದ ಕೊನೆಯವರೆಗೆ)	೩-೦-೦	೦-೩-೩

ಬ್ರಹ್ಮಸೂತ್ರ

೦೫. ಬ್ರಹ್ಮಸೂತ್ರ ಸಭಾಷ್ಯ (ಅಧಿಕರಣ ೫ ಪೂರ)		(ಪ್ರತಿಗಳು ಮುಗಿದಿವೆ)
	ಅರ್ಥಕ್ಯಾಲಿಕೊ	
೧೬. " " ಪೂರಕ್ಯಾಲಿಕೊ	೪-೮-೦	೦-೬-೦
೧೭. " " ಉತ್ತಮಪ್ರತಿ	೬-೦-೦	೦-೧೦-೦
	ಅಂ. ಹಾ. ಆಯಾ ಪುಸ್ತಕದ ಸುಮಾರು ಅಂಚೆಹಾಸಲು.	

ನ್ಯೂನೇಜರ್, ಅಧ್ಯಾತ್ಮಪ್ರಕಾಶ ಕಾರ್ಯಾಲಯ, ಹೊಳೆನರಸೀಪುರ.

ಪ್ರಸ್ತಾನತ್ರಯ ವಿವರಣೆ

ಶ್ಲೋಕ	ಬೆಲೆ ರೂ. ಅ. ಪೈ.	ಅಂ. ಹಾ. ರೂ. ಅ. ಪೈ.
೧೮. ಕೇನೋಪನ್ಯಾಸಮಂಜರಿ	೦-೬-೦	೦-೧-೩
೧೯. ಮುಂಡಕೋಪನ್ಯಾಸಮಂಜರಿ	೦-೧೦-೦	೦-೧-೩
೨೦. ಕೇನೋಪನ್ಯಾಸ ಮತ್ತು ಮುಂಡಕೋಪನ್ಯಾಸಮಂಜರಿ	೧-೦-೦	೦-೧-೬
೨೧. ನೇದಾಂತದರ್ಶನ (ಬ್ರಹ್ಮಸೂತ್ರದ ಮೊದಲನೆಯ ಪರಿಚಯ)	೦-೫-೦	೦-೦-೯
ಪ್ರಕರಣಗಳು		
೨೨. ಉಪದೇಶಸಾಹಸ್ರಿ ಗದ್ಯಭಾಗ (ಸಾಧಾರಣ)	೧-೦-೦	೦-೧-೯
೨೩. ಉಪದೇಶಸಾಹಸ್ರಿ ಗದ್ಯ (ಅರ್ಥಕ್ಕಾಲಿಕೊ)	೧-೪-೦	೦-೨-೩
೨೪. ಉಪದೇಶಸಾಹಸ್ರಿ ಪದ್ಯ (ಅರ್ಥಕ್ಕಾಲಿಕೊ)	೧-೮-೦	೦-೨-೯
೨೫. ಉಪದೇಶಸಾಹಸ್ರಿ ಪದ್ಯ (ಪೂರಕ್ಕಾಲಿಕೊ)	೨-೦-೦	೦-೬-೦
೨೬. ಪರಮಾರ್ಥಚಿಂತಾಮಣಿ (ಅರ್ಥಕ್ಕಾಲಿಕೊ)		(ಪ್ರತಿಗಳು ಮುಗಿವಿವೆ)
೨೭. ಪರಮಾರ್ಥಚಿಂತಾಮಣಿ (ಪೂರಕ್ಕಾಲಿಕೊ)	೪-೪-೦	೦-೬-೦
೨೮. ಉಪನಿಷತ್ತುಗಳ ಮೊದಲನೆಯ ಪರಿಚಯ	೦-೬-೦	೦-೧-೩
೨೯. ಶಂಕರಸಿದ್ಧಾಂತ (ಸಾಧಾರಣ)	೦-೮-೦	೦-೧-೩
೩೦. ಶಂಕರಸಿದ್ಧಾಂತ (ದಪ್ಪರಟ್ಟು)	೦-೧೦-೦	೦-೧-೯
೩೧. ನೇದಾಂತಬಾಲಜೋಧಿ (ಪ್ರಾತಃಸ್ಮರಣಸ್ತೋತ್ರವಿವರಣ)	೦-೫-೦	೦-೦-೯
೩೨. ನೇದಾಂತಪ್ರವೇಶಿಕೆ (ಅದ್ವೈತಪಂಚರತ್ನದ ವಿವರಣ)	೦-೬-೦	೦-೧-೩
೩೩. ಲಕ್ಷ್ಮೀನರಸಿಂಹಪಂಚರತ್ನ (ಅರ್ಥವಿವರಣಸಹಿತ)	೦-೪-೦	೦-೦-೯
೩೪. ನೋಹಮುದ್ಗರ (ಭಜಗೋವಿಂದಸ್ತೋತ್ರ)	೦-೧-೬	೦-೦-೯
೩೫. ಸನಾತಿಕಪಂಚೀಕರಣ (ಸಾರ್ಥ)	೦-೬-೦	೦-೦-೯
೩೬. ಆತ್ಮಜೋಧಿ (ಭಾವಾರ್ಥ, ಟಿಪ್ಪಣಿ, ಪರಿಶಿಷ್ಟ)	೦-೩-೦	೦-೦-೯
೩೭. ದೃಗ್ಮೂರ್ತಿನೀಕ (ಅರ್ಥವಿವರಣಗಳೊಡನೆ)	೦-೩-೦	೦-೦-೯
೩೮. ವಾಕ್ಯವೃತ್ತಿ (ಮೂಲ, ಅರ್ಥ, ಟಿಪ್ಪಣಿ, ಪರಿಶಿಷ್ಟಸಹಿತ)	೦-೪-೦	೦-೦-೯
೩೯. ಸ್ವಾತ್ಮಪ್ರಕಾಶಿಕೆ (, ,)	೦-೩-೦	೦-೦-೯
೪೦. ಶಂಕರಮಹಾನುನನ	೦-೨-೬	೦-೦-೯
೪೧. ನೇದಾಂತಡಿಂಡಿಮ (ಭಾವಾರ್ಥಸಹಿತ)	೦-೪-೦	೦-೦-೯
೪೨. ಅಪರೋಕ್ಷಾನುಭೂತಿ (ಭಾವಾರ್ಥ, ವಿವರಣಸಹಿತ)	೦-೧೨-೦	೦-೧-೯
೪೩. ಅಪರೋಕ್ಷಾನುಭೂತಿ (ದಪ್ಪರಟ್ಟು)	೦-೧೫-೦	೦-೨-೩
೪೪. ಆತ್ಮವಿದ್ಯಾವಿಲಾಸ (ಭಾವಾರ್ಥಸಹಿತ)	೦-೪-೬	೦-೦-೯
೪೫. ಶ್ರೀರಾಮಹೃದಯ (ಅರ್ಥ-ಸಾರಸಹಿತ)	೦-೧-೬	೦-೦-೯
೪೬. ಅಧ್ಯಾತ್ಮನಂದರೇನು ?	೦-೧-೬	೦-೦-೯
೪೭. ನೇದಾಂತವಿಚಾರದ ಇತಿಹಾಸ	೧-೧೨-೦	೦-೨-೯

ಶ್ಲೋಕಕ್ಕೆ ಮೊಬಲಗು ಕಳುಹಿಸುವವರು ಮರೆಯದೆ ಅಂಚೆಯ ಹಾಸಲನ್ನೂ ಸೇರಿಸಿ ಕಳುಹಿಸತಕ್ಕೇಕು.

ನ್ಯಾಯನೇಜರ್, ಅಧ್ಯಾತ್ಮಪ್ರಕಾಶ ಕಾರ್ಯಾಲಯ, ಹೊಳೆನರಸೀಪುರ.

ಪ್ರಕರಣಗಳು

ಪುಸ್ತಕ	ಬೆಲೆ	ಆಂ. ಹಾ.
	ರೂ ಆ ಪೈ	ರೂ ಆ ಪೈ
೪೮. ಸದ್ಗುರುವಿನ ಅನುಗ್ರಹ	೦-೨-೦	೦-೦-೯
೪೯. ಸರ್ವೇಷ್ಟಸಿದ್ಧಿ (ತಿದ್ದಿದ ೨ನೆಯ ಸಂಸ್ಕರಣ)	೦-೬-೦	೦-೦-೯
ಸ್ತೋತ್ರ, ಪದ, ಪದ್ಯ.		
೫೦. ವಾಗ್‌ದೇವೀಸ್ತೋತ್ರ (ಭಜನೆಗೆ)	(ಪ್ರತಿಗಳು ಮುಗಿದವೆ)	
೫೧. ಗಣೇಶಾಷ್ಟಕ (ಭಾವಾರ್ಥವಿವರಣೆಗಳೊಡನೆ)	೦-೩-೦	೦-೦-೯
೫೨. ಭಗವತ್ಪರಣಸ್ತೋತ್ರ (ಭಾವಾರ್ಥವಿವರಣೆಗಳೊಡನೆ)	೦-೫-೦	೦-೦-೯
೫೩. ಹರಿಶರಣಾಷ್ಟಕ (ಭಾವಾರ್ಥವಿವರಣೆಗಳೊಡನೆ)	೦-೨-೦	೦-೦-೯
೫೪. ಮುಕುಂದಮಾಲಾಸ್ತೋತ್ರ (ಭಾವಾರ್ಥ ಸಹಿತ)	೦-೨-೬	೦-೦-೯
೫೫. ಭೀಷ್ಮಸ್ತವರಾಜ (ಅರ್ಥವಿವರಣೆಗಳ ಸಮೇತ)	೦-೪-೦	೦-೦-೯
೫೬. ಶ್ರೀರಾಮಗೀತಾ (ಅರ್ಥವಿವರಣೆಗಳ ಸಹಿತ)	೦-೩-೦	೦-೦-೯
೫೭. ಶಿವನಾಮಷ್ಟೋತ್ರರಶತಕ (ಅರ್ಥವಿವರಣೆಗಳೊಡನೆ)	೦-೪-೦	೦-೦-೯
೫೮. ಶಿವಕವಚ (ಅರ್ಥವಿವರಣೆಗಳೊಡನೆ)	೦-೪-೬	೦-೦-೯
೫೯. ಗುರುಭಕ್ತಿಸಾರ (ಕುಸುಮಪಟ್ಟಿ, ಟಿಪ್ಪಣಿಸಹಿತ)	೦-೨-೦	೦-೦-೯
೬೦. ಅಧ್ಯಾತ್ಮಗೀತಾವಳಿ (ಹಾಡು, ಕೀರ್ತನೆ)	೦-೪-೦	೦-೦-೯
೬೧. ಚಿದಾನಂದರಗಳಿ (ಟಿಪ್ಪಣಿಸಹಿತ)	೦-೨-೦	೦-೦-೯
೬೨. ಚಿದಾನಂದಸವಾಯಿ (ಟಿಪ್ಪಣಿಸಹಿತ)	೦-೪-೦	೦-೦-೯

ಕಥೆಗಳು

೬೩. ನೇದಾಂತಕಥಾವಳಿ (ತಿದ್ದಿದ ೨ನೆಯ ಸಂಸ್ಕರಣ)	೦-೫-೦	೦-೦-೯
೬೪. ವಿಲಕ್ಷಣಮೌನಿ (ಸಂಭಾಷಣೆ)	೦-೨-೬	೦-೦-೯
೬೫. ಲಕ್ಷ್ಮಣಶಾಸ್ತ್ರೀ ಉರುಘ್ ಹರ್ಷೇ (ತರ್ಕವೇದಾಂತಗಳ ಸಂಬಂಧ)	೦-೨-೬	೦-೦-೯
೬೬. ಸಮುದ್ರಮಥನೆ (ರಹಸ್ಯಾರ್ಥದೊಡನೆ)	೦-೫-೦	೦-೦-೯

ಶ್ರೀವಿವೇಕಾನಂದಸ್ವಾಮಿಗಳ ಉಪನ್ಯಾಸಗಳು

೬೭. ವಿಶ್ವಧರ್ಮಸಮ್ಮೇಳನದಲ್ಲಿ (ಚಿಕಾಗೊ)	೦-೫-೬	೦-೧-೩
೬೮. ನೇದಾಂತೋಪನ್ಯಾಸಗಳು (ನ್ಯೂಯಾರ್ಕ್)	೦-೮-೦	೦-೧-೩
೬೯. ನೇದಾಂತೋಪನ್ಯಾಸಗಳು (ಅವಶಿಷ್ಟ)	(ಪ್ರತಿಗಳು ಮುಗಿದವೆ)	
೭೦. ಜ್ಞಾನಯೋಗ (೧ನೆಯ ಭಾಗ)	೦-೧೦-೦	೦-೧-೩
೭೧. ಜ್ಞಾನಯೋಗ (೨ನೆಯ ಭಾಗ)	೦-೧೦-೦	೦-೧-೯
೭೨. ಭಕ್ತಿಯೋಗ (ಮರಿಹಾಳೆ)	೦-೧೦-೦	೦-೧-೯
೭೩. ಭಕ್ತಿಯೋಗ (ವಸ್ತುರಟ್ಟಿ)	೦-೧೪-೦	೦-೨-೩

ಆಂ ಹಾ = ಸುಮಾರು ಅಂಚೆಹಾಸಲು.

ಗ್ರಂಥಗಳೆಲ್ಲ ಅಂಚೆಯ ಹಾಸಲು ಪ್ರತ್ಯೇಕ.

ನ್ಯಾನ್ವೇಜರ್, ಅಧ್ಯಾತ್ಮಪ್ರಕಾಶ ಕಾರ್ಯಾಲಯ, ಹೊಳೆನರಸೀಪುರ.

ಇತರ ಪುಸ್ತಕಗಳು

೭೪. ಧನ್ಯುಪದ (ಬುದ್ಧಗೀತೆ)	೦-೧೦-೦	೦-೧-೯
೭೫. ತತ್ತ್ವಸಮಾಸ (ಸಾಂಖ್ಯಸೂತ್ರಗಳ ವಿವರಣೆ)	೦-೪-೬	೦-೧-೯
೭೬. ಅಧ್ಯಾತ್ಮಸೂಕ್ತಮಂಜರಿ ಶ್ರೀಶಿವಾನಂದಸರಸ್ವತೀಕೃತ, ಭಾಗ ೧	೦-೬-೦	೦-೧-೯
೭೭. ಅಧ್ಯಾತ್ಮಸೂಕ್ತಮಂಜರಿ (ದಸ್ತರಟ್ಟು)	೦-೯-೦	೦-೧-೯
೭೮. ಅಧ್ಯಾತ್ಮಸೂಕ್ತಮಂಜರಿ ಭಾಗ ೨	೦-೮-೦	೦-೧-೮

ಸಂಸ್ಕೃತ

೭೯. ಮೂಲಾವಿद्याನಿರಾಸ: (ಶ್ರೀಶಂಕರಹೃದಯಮ್)	೨-೬-೦	೦-೬-೦
೮೦. ಪೂರ್ಣಾಕಾಶಿಕೋ	೪-೪-೦	೦-೬-೦
೮೧. ಇಂದ್ರಾಪ್ರಾಸಂಗೋಪನಿಷತ್ (ಶಂಕರಭಾಷ್ಯಸಹಿತಾ)		
ಸುಬ್ರಹ್ಮಣ್ಯಶರ್ಮವಿರಚಿತ ಟಿಪ್ಪಣಿಸಮೇತಾ	೦-೮-೦	೦-೦-೯
೮೨. ವೇದಾಂತಡಿಂಡಿಮ: (ಭಾಬೋಧಿನೀಸಹಿತ:)	೦-೬-೦	೦-೬-೨

English

83. Words of Wisdom: By Sri Swami Rajeswaranandaji				
WRAPPER EDN.	0 14 0	0 1 6		
84. " CALICO EDN.	1 8 0	0 6 0		
85. Narada's Aphorisms on Bhakti:				
With Translation and Notes	0 5 0	0 0 9		
86. Avasthatraya or				
the Unique Method of Vedanta:	0 4 0	0 0 9		
87. Minor Works of Sri Sankaracharya:	0 10 0	0 1 3		
88. Vedanta or the Science of Reality:	12 0 0	0 10 0		
By K. A. Krishnaswamy Iyer B A.				

ಇತರ ಗ್ರಂಥಗಳು

೧. ಅನ್ವೈತಸಿದ್ಧಾಂತ	೦-೧-೦	೦-೦-೯
೨. ಜಿಜ್ಞಾಸುಗಳ ತೊಡಕು	೦-೪-೦	೦-೦-೯

ಗ್ರಂಥಗಳಿಗೆ ಅಂಚೆಹಾಸಲನ್ನೂ ರಿಜಿಸ್ಟ್ರೇಷನ್ ಖರ್ಚು ೩ ಅ. ಯನ್ನೂ ಸೇರಿಸಿ ಕಳುಹಿಸಬೇಕು. ನೀವು ಕೇಳುವ ರಟ್ಟಿನ ಪುಸ್ತಕವಿಲ್ಲದಿದ್ದರೆ ಬೇರೆಯ ರಟ್ಟಿನ ಪುಸ್ತಕಗಳನ್ನು ಕಳುಹಿಸಬೇಕೆ, ಬೇಡವೆ? ತಪ್ಪದೆ ತಿಳಿಸಿರಿ. ವಿಳಾಸವನ್ನು ಹೆಸರು, ಊರು, ಪೋಸ್ಟಾಫೀಸು, ತಾಲ್ಲೂಕು, ಜಿಲ್ಲೆ ಇವುಗಳನ್ನು ಹೆಚ್ಚುತ್ತರದಲ್ಲಿ ಸ್ಪಷ್ಟವಾಗಿ ಬರೆಯಿರಿ.

POSTAGE & REGISTRATION EXTRA

THE ADHYATMA PRAKASHA OFFICE,

HOLENARSIPUR, Mysore Railway, (INDIA).

ಅಧ್ಯಾತ್ಮಪ್ರಕಾಶ ಮುದ್ರಣಾಲಯ, ಜೊಳನರಸೀಪುರ.

ಶ್ರೀ ಜಯಚಾಮರಾಜೇಂದ್ರ ಗ್ರಂಥರತ್ನಮಾಲಾ

ಈ ಗ್ರಂಥರತ್ನ ಮಾಲೆಯಲ್ಲಿ ಕೆಳಗೆ ಕಂಡ ಅಮೂಲ್ಯವಾದ ಗ್ರಂಥಗಳು ಒಂದೊಂದಾಗಿ ಪ್ರಕಟವಾಗುವವು. ಇವುಗಳಲ್ಲಿ ಪ್ರತಿಯೊಂದರಲ್ಲಿಯೂ ಸಂಸ್ಕೃತಮೂಲ, (ಉಪನಿಷತ್ತಿನ, ಗೀತೆಯ, ಮತ್ತು ಶ್ರೀ ಶಂಕರಾಚಾರ್ಯರವರ ಭಾಷ್ಯಾದಿಗಳು ಕನ್ನಡ ಅಕ್ಷರದಲ್ಲಿ) ಕನ್ನಡದ ಅನುವಾದ, ಟಿಪ್ಪಣಿ, ಗ್ರಂಥದ ಸಾರ, ನಿಮರ್ಶಾತ್ಮಕ ಪೀಠಿಕೆ, ಪಾರಿಭಾಷಿಕ ಶಬ್ದಗಳ ಅರ್ಥವನ್ನು ತಿಳಿಸುವ ಶಬ್ದಾನುಕ್ರಮಣಿಕೆ-ಮುಂತಾದ ಹಲವು ಸೌಕರ್ಯವಿಶೇಷಗಳಿರುವವು.

ಉಪನಿಷದ್ಭಾಷ್ಯಗಳು

೦. ಈಶ, ಕೇನ, ಕಠ: ಈ ಉಪನಿಷತ್ತುಗಳ ಭಾಷ್ಯ ಬೆಲೆ ೫ರೂ. ಅಂ.ಹಾ. ೯ಆಣಿ
೧. ಮುಂಡಕ, ಪ್ರಶ್ನ, ಮತ್ತು ಮಾಂಡೂಕ್ಯ ಭಾಷ್ಯ ಶ್ರೀ ಗೌಡಪಾದರವರ ಕಾರಿಕೆಯ ನಾಲ್ಕು ಪ್ರಕರಣಗಳ ಸಹಿತ.
೨. ಐತರೇಯ, ತೈತ್ತಿರೀಯ: ಇವುಗಳ ಭಾಷ್ಯ ಬೆಲೆ ೫ರೂ. ಅಂ.ಹಾ. ೯ಆಣಿ
೩. ಬೃಹದಾರಣ್ಯಕ: ಇದರ ಎರಡು ಅಧ್ಯಾಯಗಳ ಭಾಷ್ಯ
೪. ಬೃಹದಾರಣ್ಯಕ: ಮೂರರಿಂದ ಆರವರೆಗಿನ ಅಧ್ಯಾಯಗಳ ಭಾಷ್ಯ
೫. ಛಾಂದೋಗ್ಯ: ಇದರ ನಾಲ್ಕು ಅಧ್ಯಾಯಗಳ ಭಾಷ್ಯ
೬. ಛಾಂದೋಗ್ಯ: ಐದರಿಂದ ಎಂಟು ಅಧ್ಯಾಯಗಳ ಭಾಷ್ಯ
೭. ಶ್ವೇತಾಶ್ವತರ, ನೃಸಿಂಹತಾಪನೀಯ:

ಭಗವದ್ಗೀತಾ ಭಾಷ್ಯ

೯. ಭಗವದ್ಗೀತೆ: ಅಧ್ಯಾಯಗಳು ೧ರಿಂದ ೮ರ ವರೆಗಿನ ಭಾಷ್ಯ. ಬೆಲೆ ೫ರೂ. ಅಂ.ಹಾ. ೯ಆಣಿ.
೧೦. ಭಗವದ್ಗೀತೆ: ಅಧ್ಯಾಯಗಳು ೯ರಿಂದ ೧೮ರ ವರೆಗಿನ ಭಾಷ್ಯ

ಬ್ರಹ್ಮಸೂತ್ರ ಭಾಷ್ಯ

೧೧. ಬ್ರಹ್ಮಸೂತ್ರ: ಎರಡನೆಯ ಅಧ್ಯಾಯದ ಎರಡನೆಯ ಪಾದದವರೆಗಿನ ಭಾಷ್ಯ
೧೨. ಬ್ರಹ್ಮಸೂತ್ರ: ಎರಡನೆಯ ಅಧ್ಯಾಯದ ಎರಡನೆಯ ಪಾದದಿಂದ ಪೂರ ಭಾಷ್ಯ

ಪ್ರಕರಣಗ್ರಂಥಗಳು: ಉಪದೇಶಸಾಹಸಿ, ಅಪರೋಕ್ಷಾನುಭೂತಿ, ಮುಂತಾದವುಗಳು. [ಗ್ರಂಥಗಳ ಸಂಪುಟಗಳು, ಬೆಲೆ, ಪ್ರಕಟನೆಯ ಅನುಕ್ರಮ-ಮುಂತಾದವುಗಳ ವಿವರವನ್ನು ಕಾರ್ಯಾಲಯಕ್ಕೆ ಬರೆದು ತಿಳಿದುಕೊಳ್ಳಿರಿ.]

ಹೆಚ್ಚು ತಿಳಿವಳಿಕೆ ಸಿಕ್ಕುವ ವಿಳಾಸ:—

ಮ್ಯಾನೇಜರ್, ಅಧ್ಯಾತ್ಮಪ್ರಕಾಶ ಕಾರ್ಯಾಲಯ,
ಹೊಳೆನರಸೀಪುರ.

